

Holy Bible

Aionian Edition®

ಕನ್ನಡ

Sanskrit New Testament, Kannada

Holy Bible Aionian Edition ®

ಕನ್ನಡ

Sanskrit New Testament, Kannada

CC Attribution ShareAlike 4.0, 2018-2024

Source text: eBible.org

Source version: 7/13/2024

Source copyright: CC Attribution ShareAlike 4.0

SanskritBible.in, 2018

Formatted by Speedata Publisher 4.19.18 (Pro) on 7/25/2024

100% Free to Copy and Print

TOR Anonymously

<https://AionianBible.org>

Published by Nainoia Inc

<https://Nainoia-Inc.signedon.net>

We pray for a modern public domain translation in every language

Report content and format concerns to Nainoia Inc

Volunteer help is welcome and appreciated!

Celebrate Jesus Christ's victory of grace!

ಮುನ್ನುಡಿ

ಕನ್ನಡ at AionianBible.org/Preface

The *Holy Bible Aionian Edition* ® is the world's first Bible *un-translation*! What is an *un-translation*? Bibles are translated into each of our languages from the original Hebrew, Aramaic, and Koine Greek. Occasionally, the best word translation cannot be found and these words are transliterated letter by letter. Four well known transliterations are *Christ*, *baptism*, *angel*, and *apostle*. The meaning is then preserved more accurately through context and a dictionary. The Aionian Bible un-translates and instead transliterates eleven additional Aionian Glossary words to help us better understand God's love for individuals and all mankind, and the nature of afterlife destinies.

The first three words are *aiōn*, *aiōnios*, and *aiōdios*, typically translated as *eternal* and also *world* or *eon*. The Aionian Bible is named after an alternative spelling of *aiōnios*. Consider that researchers question if *aiōn* and *aiōnios* actually mean *eternal*. Translating *aiōn* as *eternal* in Matthew 28:20 makes no sense, as all agree. The Greek word for *eternal* is *aiōdios*, used in Romans 1:20 about God and in Jude 6 about demon imprisonment. Yet what about *aiōnios* in John 3:16? Certainly we do not question whether salvation is eternal! However, *aiōnios* means something much more wonderful than infinite time! Ancient Greeks used *aiōn* to mean *eon* or *age*. They also used the adjective *aiōnios* to mean *entirety*, such as *complete* or even *consummate*, but never infinite time. Read Dr. Heleen Keizer and Ramelli and Konstan for proofs. So *aiōnios* is the perfect description of God's Word which has *everything* we need for life and godliness! And the *aiōnios* life promised in John 3:16 is not simply a ticket to eternal life in the future, but the invitation through faith to the *consummate* life beginning now!

The next seven words are *Sheol*, *Hadēs*, *Geenna*, *Tartaroō*, *Abyssos*, and *Limnē Pyr*. These words are often translated as *Hell*, the place of eternal punishment. However, *Hell* is ill-defined when compared with the Hebrew and Greek. For example, *Sheol* is the abode of deceased believers and unbelievers and should never be translated as *Hell*. *Hadēs* is a temporary place of punishment, Revelation 20:13-14. *Geenna* is the Valley of Hinnom, Jerusalem's refuse dump, a temporal judgment for sin. *Tartaroō* is a prison for demons, mentioned once in 2 Peter 2:4. *Abyssos* is a temporary prison for the Beast and Satan. Translators are also inconsistent because *Hell* is used by the King James Version 54 times, the New International Version 14 times, and the World English Bible zero times. Finally, *Limnē Pyr* is the Lake of Fire, yet Matthew 25:41 explains that these fires are prepared for the Devil and his angels. So there is reason to review our conclusions about the destinies of redeemed mankind and fallen angels.

The eleventh word, *eleēsē*, reveals the grand conclusion of grace in Romans 11:32. Take the time to understand these eleven words. The original translation is unaltered and a note is added to 64 Old Testament and 200 New Testament verses. To help parallel study and Strong's Concordance use, apocryphal text is removed and most variant verse numbering is mapped to the English standard. We thank our sources at eBible.org, Crosswire.org, unbound.Biola.edu, Bible4u.net, and NHEB.net. The Aionian Bible is copyrighted with creativecommons.org/licenses/by-nd/4.0, allowing 100% freedom to copy and print, if respecting source copyrights. Check the Reader's Guide and read online at AionianBible.org, with Android, and TOR network. Why purple? King Jesus' Word is royal... and purple is the color of royalty!

History

ಕನ್ನಡ at AionianBible.org/History

- 04/15/85 - Aionian Bible conceived as B. and J. pray.
- 12/18/13 - Aionian Bible announced as J. and J. pray.
- 06/21/15 - Aionian Bible birthed as G. and J. pray.
- 01/11/16 - AionianBible.org domain registered.
- 06/21/16 - 30 translations available in 12 languages.
- 12/07/16 - Nainoia Inc established as non-profit corporation.
- 01/01/17 - Creative Commons Attribution No Derivatives 4.0 license added.
- 01/16/17 - Aionian Bible Google Play Store App published.
- 07/01/17 - 'The Purple Bible' nickname begins.
- 07/30/17 - 42 translations now available in 22 languages.
- 02/01/18 - Holy Bible Aionian Edition® trademark registered.
- 03/06/18 - Aionian Bibles available in print at Amazon.com.
- 10/20/18 - 70 translations now available in 33 languages.
- 11/17/18 - 104 translations now available in 57 languages.
- 03/24/19 - 135 translations now available in 67 languages.
- 10/28/19 - Aionian Bible nursed as J. and J. pray.
- 10/31/19 - 174 translations now available in 74 languages.
- 02/22/20 - Aionian Bibles available in print at Lulu.com.
- 05/25/20 - Illustrations by Gustave Doré, La Grande Bible de Tours, Felix Just.
- 08/29/20 - Aionian Bibles now available in ePub format.
- 12/01/20 - Right to left and Hindic languages now available in PDF format.
- 03/31/21 - 214 translations now available in 99 languages.
- 11/17/21 - Aionian Bible Branded Leather Bible Covers now available.
- 12/20/21 - Social media presence on Facebook, Twitter, LinkedIn, YouTube, etc.
- 01/01/22 - 216 translations now available in 99 languages.
- 01/09/22 - StudyPack resources for Bible translation study.
- 02/14/22 - Strong's Concordance from Open Scriptures and STEP Bible.
- 02/14/23 - Aionian Bible published on the TOR Network.
- 12/04/23 - Eleēsē added to the Aionian Glossary.
- 02/04/24 - 352 translations now available in 135 languages.
- 05/01/24 - 371 translations now available in 151 languages.

ಪರಿವಿಡಿ

ಹೊಸ ಒಡಂಬಡಿಕೆ

ಮಧಿಃ	1
ಮಾರ್ಕಃ	35
ಲೂಕಃ	56
ಯೋಹನಃ	92
ಪ್ರೇರಿತಾಃ	120
ರೋಮಿಣಃ	157
೦ ಕರಿನ್ಥಿನಃ	172
೨ ಕರಿನ್ಥಿನಃ	187
ಗಾಲಾತಿನಃ	197
ಇಫಿಷಿಣಃ	202
ಫಿಲಿಪಿನಃ	207
ಕಲಸಿನಃ	211
೦ ಥಿಷಲನೀಕಿನಃ	215
೨ ಥಿಷಲನೀಕಿನಃ	219
೦ ತೀಮಥಿಯಃ	221
೨ ತೀಮಥಿಯಃ	225
ತೀತಃ	228
ಫಿಲೋಮೋನಃ	230
ಇಬ್ರಿಣಃ	231
ಯಾಕೂಬಃ	242
೦ ಪಿತರಃ	246
೨ ಪಿತರಃ	250
೦ ಯೋಹನಃ	253
೨ ಯೋಹನಃ	257
೩ ಯೋಹನಃ	258
ಯಿಹೂದಾಃ	259
ಪ್ರಕಾಶಿತಂ	260

ಅಂತಿಮ ಟಿಪ್ಪಣಿಗಳು

ರೀಡರ್ ಗೈಡ್

ನಿಘಂಟು

ನಕ್ಷೆಗಳು

ವಿಧಿ

ಪಿಕ್ಚರ್ಸ್, Doré



ತದಾ ಯೇಶುರಕಥಯತ್, ಹೇ ಪಿತರೇತಾನ್ ಕ್ಷಮಸ್ವ ಯತ ಏತೇ ಯತ್ ಕರ್ಮ್ ಕುರ್ವನ್ತಿ ತನ್ ನ ವಿದುಃ;
ಪಲ್ವಾಕ್ಷೇ ಗುಟಿಕಾಪಾತಂ ಕೃತ್ವಾ ತಸ್ಯ ವಸ್ತ್ರಾಣಿ ವಿಭಜ್ಯ ಜಗ್ಮಹುಃ
ಲೂಕಃ 23:34

ಮಧಿಃ

1 ಇಬ್ರಾಹೀಮಃ ಸನ್ನಾನೋ ದಾಯೂದ್ ತಸ್ಯ ಸನ್ನಾನೋ ಯೀಶುಖ್ರೀಷ್ಟಸ್ಯ ಪೂರ್ವಪುರುಷವಂಶಶ್ರೇಣೀ | 2 ಇಬ್ರಾಹೀಮಃ ಪುತ್ರ ಇಸ್ರಾಹ್ ತಸ್ಯ ಪುತ್ರೋ ಯಾಕೂಬ್ ತಸ್ಯ ಪುತ್ರೋ ಯಿಹೂದಾಸ್ತಸ್ಯ ಭ್ರಾತರಶ್ಚ | 3 ತಸ್ಮಾದ್ ಯಿಹೂದಾತಸ್ಮಾಮರೋ ಗರ್ಭೇ ಪೇರಸ್ನೇರಹೌ ಜಜ್ಞಾತೇ, ತಸ್ಯ ಪೇರಸಃ ಪುತ್ರೋ ಹಿಷೋಣ್ ತಸ್ಯ ಪುತ್ರೋ ಽರಾಮ್ | 4 ತಸ್ಯ ಪುತ್ರೋ ಽಮ್ಮೀನಾದಬ್ ತಸ್ಯ ಪುತ್ರೋ ನಹಶೋನ್ ತಸ್ಯ ಪುತ್ರಃ ಸಲ್ಮೋನ್ | 5 ತಸ್ಮಾದ್ ರಾಹಬೋ ಗರ್ಭೇ ಬೋಯಮ್ ಜಜ್ಞೇ, ತಸ್ಮಾದ್ ರೂತೋ ಗರ್ಭೇ ಓಬೇದ್ ಜಜ್ಞೇ, ತಸ್ಯ ಪುತ್ರೋ ಯಿಶಯಃ | 6 ತಸ್ಯ ಪುತ್ರೋ ದಾಯೂದ್ ರಾಜಃ ತಸ್ಮಾದ್ ಮೈತೋರಿಯಸ್ಯ ಜಾಯಾಯಾಂ ಸುಲೇಮಾನ್ ಜಜ್ಞೇ | 7 ತಸ್ಯ ಪುತ್ರೋ ರಿಹಬಿಯಾಮ್, ತಸ್ಯ ಪುತ್ರೋಽಬಿಯಃ, ತಸ್ಯ ಪುತ್ರ ಆಸಾಃ | 8 ತಸ್ಯ ಸುತೋ ಯಿಹೋಶಾಫಟ್ ತಸ್ಯ ಸುತೋ ಯಿಹೋರಾಮ ತಸ್ಯ ಸುತ ಉಷಿಯಃ | 9 ತಸ್ಯ ಸುತೋ ಯೋಥಮ್ ತಸ್ಯ ಸುತ ಆಹಮ್ ತಸ್ಯ ಸುತೋ ಹಿಷಿಯಃ | 10 ತಸ್ಯ ಸುತೋ ಮಿನಶಿಃ, ತಸ್ಯ ಸುತ ಆಮೋನ್ ತಸ್ಯ ಸುತೋ ಯೋಶಿಯಃ | 11 ಬಾಬಿಲ್ಗರೇ ಪ್ರವಸನಾತ್ ಪೂರ್ವಂ ಸ ಯೋಶಿಯೋ ಯಿಖನಿಯಂ ತಸ್ಯ ಭ್ರಾತೃಂಶ್ಚ ಜನಯಾಮಾಸ | 12 ತತೋ ಬಾಬಿಲಿ ಪ್ರವಸನಕಾಲೇ ಯಿಖನಿಯಃ ಶಲ್ತಿಯೋಲಂ ಜನಯಾಮಾಸ, ತಸ್ಯ ಸುತಃ ಸಿರುಬ್ಯಾವಿಲ್ | 13 ತಸ್ಯ ಸುತೋ ಽಬೋಹುದ್ ತಸ್ಯ ಸುತ ಇಲೀಯಾಕೀಮ್ ತಸ್ಯ ಸುತೋಽಸೋರ್ | 14 ಅಸೋರಃ ಸುತಃ ಸಾದೋಕ್ ತಸ್ಯ ಸುತ ಆಬೀಮ್ ತಸ್ಯ ಸುತ ಇಲೀಹೂದ್ | 15 ತಸ್ಯ ಸುತ ಇಲಿಯಾಸರ್ ತಸ್ಯ ಸುತೋ ಮತ್ತನ್ | 16 ತಸ್ಯ ಸುತೋ ಯಾಕೂಬ್ ತಸ್ಯ ಸುತೋ ಯೂಷಫ್ ತಸ್ಯ ಜಾಯಾ ಮರಿಯಮ್; ತಸ್ಯ ಗರ್ಭೇ ಯೀಶುರಜನಿ, ತಮೇವ ಖ್ರೀಷ್ಟಮ್ (ಅರ್ಥಾದ್ ಅಭಿಷಿಕ್ತಂ) ವದನ್ತಿ | 17 ಇತ್ಯಮ್ ಇಬ್ರಾಹೀಮೋ ದಾಯೂದಂ ಯಾವತ್ ಸಾಕಲೈನ ಚತುರ್ದಶಪುರುಷಾಃ; ಆ ದಾಯೂದಃ ಕಾಲಾದ್ ಬಾಬಿಲಿ ಪ್ರವಸನಕಾಲಂ ಯಾವತ್ ಚತುರ್ದಶಪುರುಷಾ ಭವನ್ತಿ | ಬಾಬಿಲಿ ಪ್ರವಾಸನಕಾಲಾತ್ ಖ್ರೀಷ್ಟಸ್ಯ ಕಾಲಂ ಯಾವತ್ ಚತುರ್ದಶಪುರುಷಾ ಭವನ್ತಿ | 18 ಯೀಶುಖ್ರೀಷ್ಟಸ್ಯ ಜನ್ಮ ಕಥ್ಯತೇ | ಮರಿಯಮ್ ನಾಮಿಕಾ ಕನ್ಯಾ ಯೂಷಫೇ ವಾಗ್ನುತಾಸೀತ್, ತದಾ ತಯೋಃ ಸಜ್ಜಮಾತ್ ಪ್ರಾಕ್ ಸಾ ಕನ್ಯಾ ಪವಿತ್ರೇಣಾತ್ಮನಾ ಗರ್ಭವತೀ ಬಭೂವ | 19 ತತ್ರ ತಸ್ಯಾಃ ಪತಿ ಯೂಷಫ್ ಸೌಜನ್ಯಾತ್ ತಸ್ಯಾಃ ಕಲಜ್ಞಂ ಪ್ರಕಾಶಯಿತುಮ್ ಅನಿಚ್ಛನ್ ಗೋಪನೇನೇ ತಾಂ ಪಾರಿತ್ಯಕ್ತುಂ ಮನಶ್ಚಕೇ | 20 ಸ ತಥೈವ ಭಾವಯತಿ, ತದಾನೀಂ ಪರಮೇಶ್ವರಸ್ಯ ದೂತಃ ಸ್ವಪ್ನೇ ತಂ ದರ್ಶನಂ ದತ್ತ್ವಾ ಜ್ವಾಪಹಾರ, ಹೇ ದಾಯೂದಃ ಸನ್ನಾನ ಯೂಷಫ್ ತ್ವಂ ನಿಜಾಂ ಜಾಯಾಂ ಮರಿಯಮಮ್ ಆದಾತುಂ ಮಾ ಭೈಷೀ | 21 ಯತಸ್ತಸ್ಯಾ ಗರ್ಭಃ ಪವಿತ್ರಾದಾತ್ಮನೋಽಭವತ್, ಸಾ ಚ ಪುತ್ರಂ ಪ್ರಸವಿಷ್ಯತೇ, ತದಾ ತ್ವಂ ತಸ್ಯ ನಾಮ ಯೀಶುಮ್ (ಅರ್ಥಾತ್ ತ್ರಾತಾರಂ) ಕರೀಷ್ಯಸೇ, ಯಸ್ಮಾತ್ ಸ ನಿಜಮನುಜಾನ್ ತೇಷಾಂ ಕಲುಷೇಭ್ಯ ಉದ್ಧರಿಸ್ಯತಿ | 22 ಇತ್ಯಂ ಸತಿ, ಪಶ್ಯ ಗರ್ಭವತೀ ಕನ್ಯಾ ತನಯಂ ಪ್ರಸವಿಷ್ಯತೇ | ಇಮ್ಮಾನೂಯೇಲ್ ತದೀಯಿಷ್ಠ ನಾಮಧೇಯಂ ಭವಿಷ್ಯತಿ | ಇಮ್ಮಾನೂಯೇಲ್ ಅಸ್ಮಾಕಂ ಸಜ್ಜೇಶ್ವರಇತ್ಯರ್ಥಃ | 23 ಇತಿ ಯದ್ ವಚನಂ ಪುರ್ವಂ ಭವಿಷ್ಯದ್ವಕ್ತೃ ಈಶ್ವರಃ ಕಥಾಯಾಮಾಸ, ತತ್ ತದಾನೀಂ ಸಿದ್ಧಮಭವತ್ | 24 ಅನನ್ತರಂ ಯೂಷಫ್ ನಿದ್ರಾತೋ ಜಾಗರಿತ ಉತ್ಥಾಯ ಪರಮೇಶ್ವರೀಯದೂತಸ್ಯ ನಿರ್ದೇಶಾನುಸಾರೇಣ ನಿಜಾಂ ಜಾಯಾಂ ಜಗ್ರಾಹ, 25 ಕಿನ್ನು ಯಾವತ್ ಸಾ ನಿಜಂ ಪ್ರಥಮಸುತಂ ಆ ಸುಷುವೇ, ತಾವತ್ ತಾಂ ನೋಪಾಗಚ್ಛತ್, ತತಃ ಸುತಸ್ಯ ನಾಮ ಯೀಶುಂ ಚಕೇ |

2 ಅನನ್ತರಂ ಹೇರೋದ್ ಸಂಜ್ಞಕೇ ರಾಜ್ಞಿ ರಾಜ್ಯಂ ಶಾಸತಿ ಯಿಹೂದೀಯದೇಶಸ್ಯ ಬೈತ್ಲೇಹಮಿ ನಗರೇ ಯೀಶೌ ಜಾತವತಿ ಚ, ಕತಿಪಯಾ ಜ್ಯೋತಿರ್ವಿದಃ ಪೂರ್ವಸ್ಯಾ ದಿಶೋ ಯಿರೂಶಾಲಮ್ಮಗರಂ ಸಮೇತ್ಯ ಕಥಯಮಾಸುಃ, 2 ಯೋ ಯಿಹೂದೀಯಾನಾಂ ರಾಜಾ ಜಾತವಾನ್, ಸ ಕುತ್ರಾಸ್ತೇ? ವಯಂ ಪೂರ್ವಸ್ಯಾಂ ದಿಶಿ ತಿಷ್ಯಂತದೀಯಾಂ ತಾರಕಾಮ್ ಅಪಶ್ಯಾಮ ತಸ್ಮಾತ್ ತಂ ಪ್ರಣನ್ಮಮ್ ಅಗಮಾಮ | 3 ತದಾ ಹೇರೋದ್ ರಾಜಾ ಕಥಾಮೇತಾಂ ನಿಶಮ್ಯ ಯಿರೂಶಾಲಮ್ಮಗರಸ್ಥಿತ್ಯೈಃ ಸರ್ವಮಾನವೈಃ ಸಾರ್ಧಮ್ ಉದ್ವಿಜ್ಯ | 4 ಸರ್ವಾನ್ ಪ್ರಧಾನಯಾಜಕಾನ್ ಅಧ್ಯಾಪಕಾಂಶ್ಚ ಸಮಾಹೂಯಾನೀಯ ಪಪಚ್ಛ, ಖ್ರೀಷ್ಠಃ ಕುತ್ರ ಜನಿಷ್ಯತೇ? 5 ತದಾ ತೇ ಕಥಯಾಮಾಸುಃ, ಯಿಹೂದೀಯದೇಶಸ್ಯ ಬೈತ್ಲೇಹಮಿ ನಗರೇ, ಯತೋ ಭವಿಷ್ಯದ್ವಾದಿನಾ ಇತ್ಯಂ ಲಿಖಿತಮಾಸ್ತೇ, 6 ಸರ್ವಾಭ್ಯೋ ರಾಜಧಾನೀಭ್ಯೋ ಯಿಹೂದೀಯಸ್ಯ ನಿವೃತಃ | ಹೇ ಯೀಹೂದೀಯದೇಶಸ್ಯೇ ಬೈತ್ಲೇಹಮ್ ತ್ವಂ ನ ಚಾವರಾ | ಇಸ್ರಾಯೇಲೀಯಲೋಕಾನ್ ಮೇ ಯತೋ ಯಃ ಪಾಲಯಿಷ್ಯತಿ | ತಾದ್ಯಗೇಕೋ ಮಹಾರಾಜಸ್ತನ್ಮದ್ಯ ಉದ್ಭವಿಷ್ಯತಿ | 7 ತದಾನೀಂ ಹೇರೋದ್ ರಾಜಾ ತಾನ್ ಜ್ಯೋತಿರ್ವಿದೋ ಗೋಪನಮ್ ಆಹೂಯ ಸಾ ತಾರಕಾ ಕದಾ

ದೃಷ್ಟಾಭವತ್, ತದ್ ವಿನಿಶ್ಚಯಾಮಾಸ | 8 ಅಪರಂ ತಾನ್ ಬೈತ್ಯೇಹಮಂ ಪ್ರಹೀತ್ಯ ಗದಿತವಾನ್, ಯೂಯಂ ಯಾತ, ಯತ್ನಾತ್ ತಂ ಶಿಶುಮ್ ಅನ್ವಿಷ್ಯ ತದುದ್ದೇಶೇ ಪ್ರಾಪ್ತೇ ಮಹ್ಯಂ ವಾರ್ತಾಂ ದಾಸ್ಯಥ, ತತೋ ಮಯಾಪಿ ಗತ್ವಾ ಸ ಪ್ರಣಂಸ್ಯತೇ | 9 ತದಾನೀಂ ರಾಜ್ಞ ಏತಾದೃಶೀಮ್ ಅಜ್ಞಾಂ ಪ್ರಾಪ್ಯ ತೇ ಪ್ರತಸ್ಥಿರೇ, ತತಃ ಪೂರ್ವ್ವಸ್ಯಾಂ ದಿಶಿ ಸ್ಥಿತೈಸ್ತೈ ಯಾ ತಾರಕಾ ದೃಷ್ಟಾ ಸಾ ತಾರಕಾ ತೇಷಾಮಗ್ರೇ ಗತ್ವಾ ಯತ್ರ ಸ್ಥಾನೇ ಶಿಶೂರಾಸ್ಯೇ, ತಸ್ಯ ಸ್ಥಾನಸ್ಯೋಪರಿ ಸ್ಥಗಿತಾ ತಸ್ಯಾ | 10 ತದ್ ದೃಷ್ಟ್ವಾ ತೇ ಮಹಾನಂತಿತಾ ಬಭೂವುಃ, 11 ತತೋ ಗೇಹಮದ್ಯ ಪ್ರವಿಶ್ಯ ತಸ್ಯ ಮಾತ್ರಾ ಮರಿಯಮಾ ಸಾದ್ಧಂ ತಂ ಶಿಶುಂ ನಿರೀಕ್ಷಯಂ ದಣ್ಣವದ್ ಭೂತ್ವಾ ಪ್ರಣೇಮುಃ, ಅಪರಂ ಸ್ತೇಷಾಂ ಘನಸಮ್ಪತ್ತಿಂ ಮೋಚಯಿತ್ವಾ ಸುವರ್ಣಂ ಕುನ್ನುರುಂ ಗನ್ನರಮ್ಚ ತಸ್ಮೈ ದರ್ಶನೀಯಂ ದತ್ತವನ್ತಃ | 12 ಪಶ್ಚಾದ್ ಹೇರೋದ್ ರಾಜಸ್ಯ ಸಮೀಪಂ ಪುನರಪಿ ಗಂತುಂ ಸ್ವಪ್ನ ಈಶ್ವರೇಣ ನಿಷಿದ್ಧಾಃ ಸನ್ದೋಽನ್ಯೇನ ಪಥಾ ತೇ ನಿಜದೇಶಂ ಪ್ರತಿ ಪ್ರತಸ್ಥಿರೇ | 13 ಅನನ್ತರಂ ತೇಷು ಗತವತ್ಯು ಪರಮೇಶ್ವರಸ್ಯ ದೂತೋ ಯೂಷಘೇ ಸ್ವಪ್ನೇ ದರ್ಶನಂ ದತ್ತಾ ಜಗಾದ, ತ್ವಮ್ ಉತ್ಥಾಯ ಶಿಶುಂ ತನ್ಮಾತರಙ್ಗು ಗೃಹೀತ್ವಾ ಮಿಸರ್ದೇಶಂ ಪಲಾಯಸ್ವ, ಅಪರಂ ಯಾವದಹಂ ತುಭ್ಯಂ ವಾರ್ತಾಂ ನ ಕಥಯಿಷ್ಯಾಮಿ, ತಾವತ್ ತತ್ರೈವ ನಿವಸ, ಯತೋ ರಾಜಾ ಹೇರೋದ್ ಶಿಶುಂ ನಾಶಯಿತುಂ ಮೃಗಯಿಷ್ಯತೇ | 14 ತದಾನೀಂ ಯೂಷಘ್ ಉತ್ಥಾಯ ರಜನ್ಯಾಂ ಶಿಶುಂ ತನ್ಮಾತರಙ್ಗು ಗೃಹೀತ್ವಾ ಮಿಸರ್ದೇಶಂ ಪ್ರತಿ ಪ್ರತಸ್ಥೇ, 15 ಗತ್ವಾ ಚ ಹೇರೋದೋ ನೃಪತೇ ಮರ್ವಣಪರ್ಯಂತಂ ತತ್ರ ದೇಶೇ ನ್ಯುವಾಸ, ತೇನ ಮಿಸರ್ದೇಶಾದಹಂ ಪುತ್ರಂ ಸ್ವಕೀಯಂ ಸಮುಪಾಹೂಯಮ್ | ಯದೇತದ್ವಚನಮ್ ಈಶ್ವರೇಣ ಭವಿಷ್ಯದ್ವಾದಿನಾ ಕಥಿತಂ ತತ್ ಸಫಲಮಭೂತ್ | 16 ಅನನ್ತರಂ ಹೇರೋದ್ ಜ್ಯೋತಿರ್ವಿಧ್ವಿರಾತ್ಮಾನಂ ಪ್ರವಚ್ಛಿತಂ ವಿಜ್ಞಾಯ ಭೃಶಂ ಚುಕೋಪ; ಅಪರಂ ಜ್ಯೋತಿರ್ವಿಧ್ವಿರಾತ್ಮಾನೇನ ವಿನಿಶ್ಚಿತಂ ಯದ್ ದಿನಂ ತದ್ದಿನಾದ್ ಗಣಯಿತ್ವಾ ದ್ವಿತೀಯವತ್ತರಂ ಪ್ರವಿಷ್ಯ ಯಾವನ್ದೋ ಬಾಲಕಾ ಅಸ್ಮಿನ್ ಬೈತ್ಯೇಹಮ್ಗರೇ ತತ್ಪ್ರೀಮಮದ್ಯೇ ಚಾಸನ್, ಲೋಕಾನ್ ಪ್ರಹಿತೃ ತಾನ್ ಸರ್ವಾನ್ ಘಾತಯಾಮಾಸ | 17 ಅತಃ ಅನೇಕಸ್ಯ ವಿಲಾಪಸ್ಯ ನಿನಾದಃ ಕ್ರನ್ದನಸ್ಯ ಚ | ಶೋಕೇನ ಕೃತಶಬ್ದಶ್ಚ ರಾಮಾಯಾಂ ಸಂನಿಶಮ್ಯತೇ | ಸ್ವಬಾಲಗಣಹೇತೋರ್ವೈ ರಾಹೇಲ್ ನಾರೀ ತು ರೋದಿನೀ | ನ ಮನ್ಯತೇ ಪ್ರಬೋಧನ್ಯು ಯತಸ್ತೇ ನೈವ ಮನಿ ಹಿ || 18 ಯದೇತದ್ ವಚನಂ ಯಿರೀಮಿಯನಾಮಕಭವಿಷ್ಯದ್ವಾದಿನಾ ಕಥಿತಂ ತತ್ ತದಾನೀಂ ಸಫಲಮ್ ಅಭೂತ್ | 19 ತದನನ್ತರಂ ಹೇರೇದಿ ರಾಜನಿ ಮೃತೇ ಪರಮೇಶ್ವರಸ್ಯ ದೂತೋ ಮಿಸರ್ದೇಶೇ ಸ್ವಪ್ನೇ ದರ್ಶನಂ ದತ್ತಾ ಯೂಷಘೇ ಕಥಿತವಾನ್ 20 ತ್ವಮ್ ಉತ್ಥಾಯ ಶಿಶುಂ ತನ್ಮಾತರಙ್ಗು ಗೃಹೀತ್ವಾ ಪುನರಪೀಸ್ತ್ರಾಯೇಲೋ ದೇಶಂ ಯಾಹೀ, ಯೇ ಜನಾಃ ಶಿಶುಂ ನಾಶಯಿತುಮ್ ಅಮೃಗಯನ್ತ, ತೇ ಮೃತವನ್ತಃ | 21 ತದಾನೀಂ ಸ ಉತ್ಥಾಯ ಶಿಶುಂ ತನ್ಮಾತರಙ್ಗು ಗೃಹ್ಣಾನ್ ಇಸ್ರಾಯೇಲ್ದೇಶಮ್ ಆಜಗಾಮ | 22 ಕಿನ್ತು ಯಿಹೂದೀಯದೇಶೇ ಅಖಿಲಾಯನಾಮ ರಾಜಕುಮಾರೋ ನಿಜಪಿತು ಹೇರೋದಃ ಪದಂ ಪ್ರಾಪ್ಯ ರಾಜತ್ವಂ ಕರೋತೀತಿ ನಿಶಮ್ಯ ತತ್ ಸ್ಥಾನಂ ಯಾತುಂ ಶಚ್ಚಿತವಾನ್, ಪಶ್ಚಾತ್ ಸ್ವಪ್ನ ಈಶ್ವರಾತ್ ಪ್ರಬೋಧಂ ಪ್ರಾಪ್ಯ ಗಾಲೀಲ್ದೇಶಸ್ಯ ಪ್ರದೇಶೈಕಂ ಪ್ರಸ್ಥಾಯ ನಾಸರನ್ನಾಮ ನಗರಂ ಗತ್ವಾ ತತ್ರ ನೃಷಿತವಾನ್, 23 ತೇನ ತಂ ನಾಸರತೀಯಂ ಕಥಯಿಷ್ಯನ್ತಿ, ಯದೇತದ್ವಾಕ್ಯಂ ಭವಿಷ್ಯದ್ವಾದಿಭಿರುಕ್ತಂ ತತ್ ಸಫಲಮಭವತ್ |

3 ತದಾನೋಂ ಯೋಹ್ನಾಮಾ ಮಜ್ಜಯಿತಾ ಯಿಹೂದೀಯದೇಶಸ್ಯ ಪಾನ್ತರಮ್ ಉಪಸ್ಥಾಯ ಪ್ರಚಾರಯನ್ ಕಥಯಾಮಾಸ, 2 ಮನಾಂಸಿ ಪರಾವತ್ಸಯತ, ಸ್ವರ್ಗೀಯರಾಜತ್ವಂ ಸಮೀಪಮಾಗತಮ್ | 3 ಪರಮೇಶಸ್ಯ ಪನ್ನಾಂ ಪರಿಷ್ಕುರುತ ಸರ್ವತಃ | ತಸ್ಯ ರಾಜಪಥಾಂಶ್ಚೈವ ಸಮೀಕುರುತ ಸರ್ವಥಾ | ಇತ್ಯೇತತ್ ಪಾನ್ತರೇ ವಾಕ್ಯಂ ವದತಃ ಕಸ್ಯಚಿದ್ ರವಃ || 4 ಏತದ್ವಚನಂ ಯಿಶಯಿಯಭವಿಷ್ಯದ್ವಾದಿನಾ ಯೋಹನಮುದ್ವಿಶ್ಯ ಭಾಷಿತಮ್ | ಯೋಹನೋ ವಸನಂ ಮಹಾಜ್ಗರೋಮಜಂ ತಸ್ಯ ಕಟೌ ಚರ್ಮಕಟಿಬನ್ದನಂ; ಸ ಚ ಶೂಕಕೀಟಾನ್ ಮಧು ಚ ಭುಕ್ತವಾನ್ | 5 ತದಾನೀಂ ಯಿರೂಶಾಲಮ್ಗರನಿವಾಸಿನಃ ಸರ್ವೇ ಯಿಹೂದಿದೇಶೀಯಾ ಯದ್ದನ್ವಟಿನ್ಯಾ ಉಭಯತಟಿಸ್ಥಾಶ್ಚ ಮಾನವಾ ಬಹಿರಾಗತ್ಯ ತಸ್ಯ ಸಮೀಪೇ 6 ಸ್ತ್ರೀಯಂ ಸ್ತ್ರೀಯಂ ದುರಿತಮ್ ಅಜ್ಜೀಕೃತ್ಯ ತಸ್ಯಾಂ ಯದ್ದನಿ ತೇನ ಮಜ್ಜಿತಾ ಬಭೂವುಃ | 7 ಅಪರಂ ಬಹೂನ್ ಫಿರೂಶಿನಃ ಸಿದೂಶಿನಶ್ಚ ಮನುಜಾನ್ ಮಂಕ್ತುಂ ಸ್ವಸಮೀಪಮ್ ಆಗಚ್ಛೋ ವಿಲೋಕ್ಯ ಸ ತಾನ್ ಅಭಿದಧೌ, ರೇ ರೇ ಭುಜಗವಂಶಾ ಆಗಾಮೀನಃ ಕೋಪಾತ್ ಪಲಾಯಿತುಂ ಯುಷ್ಣಾನ್ ಕಶ್ಚೇತಿತವಾನ್? 8 ಮನಃಪರಾವತ್ಸನಸ್ಯ ಸಮುಚಿತಂ ಫಲಂ ಫಲತ | 9 ಕಿನ್ತು ಸ್ವಾಕಂ ತಾತ ಇಬ್ರಾಹೀಮ್ ಅಸ್ಮೀತಿ ಸ್ತೇಷು ಮನಃಸು ಚೀನ್ಯಯನ್ದೋ ಮಾ ವ್ಯಾಹರತ | ಯತೋ ಯುಷ್ಣಾನ್ ಅಹಂ ವದಾಮಿ, ಈಶ್ವರ ಏತೇಭ್ಯಃ ಪಾಷಾಣೇಭ್ಯ ಇಬ್ರಾಹೀಮಃ ಸನ್ತಾನಾನ್ ಉತ್ಪಾದಯಿತುಂ ಶಕ್ನೋತಿ | 10 ಅಪರಂ ಪಾದಪಾನಾಂ ಮೂಲೇ ಕುಲಾರ ಇದಾನೀಮಪಿ ಲಗನ್ ಆಸ್ಮೇ, ತಸ್ಮಾದ್ ಯಸ್ಮಿನ್ ಪಾದಪೇ ಉತ್ತಮಂ ಫಲಂ ನ ಭವತಿ, ಸ ಕೃತ್ನೋ ಮದ್ಯೇಽಗ್ನಿಂ ನಿಕ್ಷೇಪ್ಯತೇ |

11 ಅಪರಮ್ ಅಹಂ ಮನಃಪರಾವರ್ತನಸೂಚಕೇನ ಮಜ್ಜನೇನ ಯುಷ್ಣಾನ್ ಮಜ್ಜಯಾಮೀತಿ ಸತ್ಯಂ, ಕಿನ್ನು ಮಮ ಪಶ್ಚಾದ್ ಯ ಆಗಚ್ಛತಿ, ಸ ಮತ್ತೋಪಿ ಮಹಾನ್, ಅಹಂ ತದೀಯೋಪಾನಹೌ ವೋಧುಮಪಿ ನಹಿ ಯೋಗ್ಯೋಸ್ಮಿ, ಸ ಯುಷ್ಣಾನ್ ವಹ್ನಿರೂಪೇ ಪವಿತ್ರ ಆತ್ಮನಿ ಸಂಮಜ್ಜಯಿಷ್ಯತಿ | 12 ತಸ್ಯ ಕಾರೇ ಸೂಪ್ ಆಸ್ತೇ, ಸ ಸ್ವೀಯಶಸ್ಯಾನಿ ಸಮ್ಯಕ್ ಪ್ರಸ್ಥೋಟ್ಟ್ಯ ನಿಜಾನ್ ಸಕಲಗೋಧೂಮಾನ್ ಸಂಗೃಹ್ಯ ಭಾಷ್ಣಾಗಾರೇ ಸ್ಥಾಪಯಿಷ್ಯತಿ, ಕಿನ್ನು ಸರ್ವಾಣಿ ಪುಷಾಣ್ಯನಿವ್ವಾಣವಹ್ನಿನಾ ದಾಹಯಿಷ್ಯತಿ | 13 ಅನನ್ದರಂ ಯೀಶು ಯೋಽಹನಾ ಮಜ್ಜಿತೋ ಭವಿತುಂ ಗಾಲೀಲ್ಯದೇಶಾದ್ ಯದ್ಧನಿ ತಸ್ಯ ಸಮೀಪಮ್ ಆಜಗಾಮ | 14 ಕಿನ್ನು ಯೋಹನ್ ತಂ ನಿಷಿದ್ಯ ಬಭಾಷೇ, ತ್ವಂ ಕಿಂ ಮಮ ಸಮೀಪಮ್ ಆಗಚ್ಛಸಿ? ವರಂ ತ್ವಯಾ ಮಜ್ಜನಂ ಮಮ ಪ್ರಯೋಜನಮ್ ಆಸ್ತೇ | 15 ತದಾನೀಂ ಯೀಶುಃ ಪ್ರತ್ಯವೋಚತ್; ಈದಾನೀಮ್ ಅನುಮನ್ಯಸ್ವ ಯತ ಇತ್ಥಂ ಸರ್ವಧರ್ಮ್ ಸಾಧನಮ್ ಅಸ್ಮಾಕಂ ಕರ್ತವ್ಯಂ, ತತಃ ಸೋಽನ್ಯಮನ್ಯತ | 16 ಅನನ್ದರಂ ಯೀಶುರಮ್ನಸಿ ಮಜ್ಜಿತುಃ ಸನ್ ತತ್ಕ್ಷಣಾತ್ ತೋಯಮಧ್ಯಾನ್ ಉತ್ಥಾಯ ಜಗಾಮ, ತದಾ ಜೀಮೂತದ್ವಾರೇ ಮುಕ್ತೇ ಜಾತೇ, ಸ ಈಶ್ವರಸ್ಯಾತ್ಮಾನಂ ಕಪೋತವದ್ ಅವರುಹ್ಯ ಸ್ವೋಪಯ್ಯಾಗಚ್ಛಂತಂ ವೀಕ್ಷಾಚ್ಛ್ರೇ | 17 ಅಪರಮ್ ಏಷ ಮಮ ಪ್ರಿಯಃ ಪುತ್ರ ಏತಸ್ಮಿನ್ನೇವ ಮಮ ಮಹಾಸನ್ನೋಷ ಏತಾದ್ವಿಠೈ ವ್ಯೋಮಜಾ ವಾಗ್ ಬಭೂವ |

4 ತತಃ ಪರಂ ಯೀಶುಃ ಪ್ರತಾರಕೇಣ ಪರೀಕ್ಷಿತೋ ಭವಿತುಮ್ ಆತ್ಮನಾ ಪ್ರಾನ್ತರಮ್ ಆಕೃಷ್ಯಃ 2 ಸನ್ ಚತ್ವಾರಿಂಶದಹೋರಾತ್ಮಾನ್ ಅನಾಹಾರಸಿಷ್ಯನ್ ಕ್ಷುಧಿತೋ ಬಭೂವ | 3 ತದಾನೀಂ ಪರೀಕ್ಷಿತಾ ತತ್ಸಮೀಪಮ್ ಆಗತ್ಯ ವ್ಯಾಹೃತವಾನ್, ಯದಿ ತ್ವಮೀಶ್ವರಾತ್ಮಜೋ ಭವೇಸ್ತರ್ಹ್ಯಾಜ್ಜಯಾ ಪಾಷಾಣಾನೇತಾನ್ ಪೂಪಾನ್ ವಿಧೇಹಿ | 4 ತತಃ ಸ ಪ್ರತ್ಯಬ್ರವೀತ್, ಇತ್ಥಂ ಲಿಖಿತಮಾಸ್ತೇ, "ಮನುಜಃ ಕೇವಲಪೂಪೇನ ನ ಜೀವಿಷ್ಯತಿ, ಕಿನ್ತ್ವೀಶ್ವರಸ್ಯ ವದನಾದ್ ಯಾನಿ ಯಾನಿ ವಚಾನಿ ಸೀಸರನ್ತಿ ತೈರೇವ ಜೀವಿಷ್ಯತಿ | " 5 ತದಾ ಪ್ರತಾರಕಸ್ತಂ ಪುಣ್ಯನಗರಂ ನೀತ್ವಾ ಮಂದಿರಸ್ಯ ಚೂಡೋಪರಿ ನಿಧಾಯ ಗದಿತವಾನ್, 6 ತ್ವಂ ಯದಿಶ್ವರಸ್ಯ ತನಯೋ ಭವೇಸ್ತರ್ಹೀತೋಽಽಽಽ ಪತ, ಯತ ಇತ್ಥಂ ಲಿಖಿತಮಾಸ್ತೇ, ಆದೇಕ್ಷ್ಯತಿ ನಿಜಾನ್ ದೂತಾನ್ ರಕ್ಷಿತುಂ ತ್ವಾಂ ಪರಮೇಶ್ವರಃ | ಯಥಾ ಸರ್ವೇಷು ಮಾರ್ಗೇಷು ತ್ವದೀಯಚರಣದ್ವಯೇ | ನ ಲಗೇತ್ ಪ್ರಸ್ತರಾಘಾತಸ್ತಾಂ ಘರೀಷ್ಯನ್ತಿ ತೇ ಕರೈಃ | | 7 ತದಾನೀಂ ಯೀಶುಸ್ತಸ್ಮೈ ಕಥಿತವಾನ್ ಏತದಪಿ ಲಿಖಿತಮಾಸ್ತೇ, "ತ್ವಂ ನಿಜಪ್ರಭುಂ ಪರಮೇಶ್ವರಂ ಮಾ ಪರೀಕ್ಷಸ್ವ | " 8 ಅನನ್ದರಂ ಪ್ರತಾರಕಃ ಪುನರಪಿ ತಮ್ ಅತ್ಯುಚ್ಯಧರಾಧರೋಪರಿ ನೀತ್ವಾ ಜಗತಃ ಸಕಲರಾಜ್ಯಾನಿ ತದೈಶ್ವರ್ಯಾಣಿ ಚ ದರ್ಶಯಾಶ್ಚಕಾರ ಕಥಯಾಶ್ಚಕಾರ ಚ, 9 ಯದಿ ತ್ವಂ ದಣ್ಣವದ್ ಭವನ್ ಮಾಂ ಪ್ರಣಮೇಸ್ತರ್ಹ್ಯಹಮ್ ಏತಾನಿ ತುಭ್ಯಂ ಪ್ರದಾಸ್ಯಾಮಿ | 10 ತದಾನೀಂ ಯೀಶುಸ್ತಮವೋಚತ್, ದೂರೀಭವ ಪ್ರತಾರಕ, ಲಿಖಿತಮಿದಮ್ ಆಸ್ತೇ, "ತ್ವಯಾ ನಿಜಃ ಪ್ರಭುಃ ಪರಮೇಶ್ವರಃ ಪ್ರಣಮ್ಯಃ ಕೇವಲಃ ಸ ಸೇವ್ಯಶ್ಚ | " 11 ತತಃ ಪ್ರತಾರಕೇಣ ಸ ಪರ್ಯ್ಯತ್ಯಾಜಿ, ತದಾ ಸ್ವರ್ಗೀಯದೂತೈರಾಗತ್ಯ ಸ ನಿಷೇವೇ | 12 ತದನನ್ದರಂ ಯೋಹನ್ ಕಾರಾಯಾಂ ಬಬನ್ತೇ, ತದ್ವಾತ್ಸಾಂ ನಿಶಮ್ಯ ಯೀಶುನಾ ಗಾಲೀಲ್ ಪ್ರಾಸ್ಥೀಯತ | 13 ತತಃ ಪರಂ ಸ ನಾಸರನ್ನಗರಂ ವಿಹಾಯ ಜಲಘೇಸ್ತಟೇ ಸಿಬೂಲೂನ್ನಪ್ತಾಲೀ ಏತಯೋರುವಭಯೋಃ ಪ್ರದೇಶಯೋಃ ಸೀಮ್ನೋರ್ಮಧ್ಯವರ್ತೀ ಯಃ ಕರ್ಪನಾಹೂಮ್ ತನ್ನಗರಮ್ ಇತ್ಯಾ ನ್ಯವಸತ್ | 14 ತಸ್ಮಾತ್, ಅನ್ಯಾದೇಶೀಯಗಾಲೀಲಿ ಯದ್ಧನನ್ವಾರೇಽಬ್ಧಿರೋಧಸಿ | ನಪ್ತಾಲಿಸಿಬೂಲೂನ್ನೇಶೌ ಯತ್ರ ಸ್ಥಾನೇ ಸ್ಥಿತೌ ಪುರಾ | 15 ತತ್ರತ್ಯಾ ಮನುಜಾ ಯೇ ಯೇ ಪರ್ಯ್ಯಭ್ರಾಮ್ಯನ್ ತಮಿಸ್ರಕೇ | ತೈರ್ಜನ್ಯೈರ್ಬೃಹದಾಲೋಕಃ ಪರಿದರ್ಶಿಷ್ಯತೇ ತದಾ | ಅವಸನ್ ಯೇ ಜನಾ ದೇಶೇ ಮೃತ್ಯುಚ್ಛಾಯಾಸ್ವರೂಪಕೇ | ತೇಷಾಮುಪರಿ ಲೋಕಾನಾಮಾಲೋಕಃ ಸಂಪ್ರಕಾಶಿತಃ | | 16 ಯದೇತದ್ವಚನಂ ಯಿಶಯಿಯಭವಿಷ್ಯದ್ವಾದಿನಾ ಪ್ರೋಕ್ಷಂ, ತತ್ ತದಾ ಸಫಲಮ್ ಅಭೂತ್ | 17 ಅನನ್ದರಂ ಯೀಶುಃ ಸುಸಂವಾದಂ ಪ್ರಚಾರಯನ್ ಏತಾಂ ಕಥಾಂ ಕಥಯಿತುಮ್ ಆರೇಭೇ, ಮನಾಂಸಿ ಪರಾವರ್ತಯತ, ಸ್ವರ್ಗೀಯರಾಜತ್ವಂ ಸವಿಧಮಬವತ್ | 18 ತತಃ ಪರಂ ಯೀಶು ಗಾಲೀಲೋ ಜಲಧೇಸ್ತಟೇನ ಗಚ್ಛನ್ ಗಚ್ಛನ್ ಆನ್ವಿಯಸ್ತಸ್ಯ ಭ್ರಾತಾ ಶಿಮೋನ್ ಅರ್ಥತೋ ಯಂ ಪಿತರಂ ವದನ್ತಿ ಏತಾವುಭೌ ಜಲಘೌ ಜಾಲಂ ಕ್ಷಿಪನ್ತೌ ದದರ್ಶ, ಯತಸ್ತೌ ಮೀನಧಾರಿಣಾವಾಸ್ಯಾಮ್ | 19 ತದಾ ಸ ತಾವಾಹೂಯ ವ್ಯಾಜಹಾರ, ಯುವಾಂ ಮಮ ಪಶ್ಚಾದ್ ಆಗಚ್ಛತಂ, ಯುವಾಮಹಂ ಮನುಜಧಾರಿಣೌ ಕರಿಷ್ಯಾಮಿ | 20 ತೇನ್ವೇವ ತೌ ಜಾಲಂ ವಿಹಾಯ ತಸ್ಯ ಪಶ್ಚಾತ್ ಆಗಚ್ಛತಾಮ್ | 21 ಅನನ್ದರಂ ತಸ್ಮಾತ್ ಸ್ಥಾನಾತ್ ಪ್ರಜನ್ ಪ್ರಜನ್ ಸಿವದಿಯಸ್ಯ ಸುತೌ ಯಾಕೂಬ್ ಯೋಹನ್ನಾಮಾನ್ ದೌ ಸಹಜೌ ತಾತೇನ ಸಾದ್ಧಂ ನೌಕೋಪರಿ ಜಾಲಸ್ಯ ಜೀರ್ಣೋದ್ಧಾರಂ ಕುರ್ವನ್ತೌ ವೀಕ್ಷ್ಯ ತಾವಾಹೂತವಾನ್ | 22 ತತ್ಕ್ಷಣಾತ್ ತೌ ನಾವಂ ಸ್ವತಾತಞ್ಚ ವಿಹಾಯ ತಸ್ಯ ಪಶ್ಚಾದ್ವಾಯಿನೌ ಬಭೂವತುಃ | 23

ಅನನ್ತರಂ ಭಜನಭವನೇ ಸಮುಪದಿಶನ್ ರಾಜ್ಯಸ್ಯ ಸುಸಂವಾದಂ ಪ್ರಚಾರಯನ್ ಮನುಜಾನಾಂ ಸರ್ವಪ್ರಕಾರಾನ್ ರೋಗಾನ್ ಸರ್ವಪ್ರಕಾರಪೀಡಾಶ್ಚ ಶಮಯನ್ ಯೇಶುಃ ಕೃತ್ವಂ ಗಾಲೀಲೈಶಂ ಭ್ರಮಿತುಮ್ ಆರಭತ | 24 ತೇನ ಕೃತ್ವಸುರಿಯಾದೇಶಸ್ಯ ಮಧ್ಯಂ ತಸ್ಯ ಯಶೋ ವ್ಯಾಪ್ನೋತ್, ಅಪರಂ ಭೂತಗ್ರಸ್ತಾ ಅಪಸ್ಕಾರಗೀಣಃ ಪಕ್ಷಾಧಾತಿಪ್ರಭೃತಯಶ್ಚ ಯಾವನ್ನೋ ಮನುಜಾ ನಾನಾವಿದವ್ಯಾಧಿಭಿಃ ಕ್ಲಿಷ್ಟಾ ಅಸನ್, ತೇಷು ಸರ್ವೇಷು ತಸ್ಯ ಸಮೀಪಮ್ ಆನೀತೇಷು ಸ ತಾನ್ ಸ್ವಸ್ಥಾನ್ ಚಕಾರ | 25 ಏತೇನ ಗಾಲೀಲ್-ದಿಕಾಪನಿ-ಯಿರೂಶಲಮ್-ಯಿಹೂದೀಯದೇಶೇಭ್ಯೋ ಯದ್ಧನಃ ಪಾರಾಙ್ಚ ಬಹವೋ ಮನುಜಾಸ್ತಸ್ಯ ಪಶ್ಚಾದ್ ಆಗಚ್ಛನ್ |

5 ಅನನ್ತರಂ ಸ ಜನನಿವಹಂ ನಿರೀಕ್ಷ್ಯ ಭೂಧರೋಪರಿ ವ್ರಜಿತ್ವಾ ಸಮುಪವೀಶ | 2 ತದಾನೀಂ ಶಿಷ್ಯೇಷು ತಸ್ಯ ಸಮೀಪಮಾಗತೇಷು ತೇನ ತೇಭ್ಯ ಏಷಾ ಕಥಾ ಕಥ್ಯಾಚ್ಛ್ರೇ | 3 ಅಭಿಮಾನಹೀನಾ ಜನಾ ಧನ್ಯಾಃ, ಯತಸ್ತೇ ಸ್ವಗೀಯರಾಜ್ಯಮ್ ಅಧಿಕರಿಷ್ಯನ್ತಿ | 4 ಖಿದ್ಯಮಾನಾ ಮನುಜಾ ಧನ್ಯಾಃ, ಯಸ್ಮಾತ್ ತೇ ಸಾನ್ತ್ವನಾಂ ಪ್ರಾಪ್ಸನ್ತಿ | 5 ನಮ್ರಾ ಮಾನವಾಶ್ಚ ಧನ್ಯಾಃ, ಯಸ್ಮಾತ್ ತೇ ಮೇದಿನೀಮ್ ಅಧಿಕರಿಷ್ಯನ್ತಿ | 6 ಧರ್ಮಾಯ ಬುಭುಕ್ಷಿತಾಃ ತೃಷಾತ್ರಾಶ್ಚ ಮನುಜಾ ಧನ್ಯಾಃ, ಯಸ್ಮಾತ್ ತೇ ಪರಿತಪ್ಸ್ಯನ್ತಿ | 7 ಕೃಪಾಲವೋ ಮಾನವಾ ಧನ್ಯಾಃ, ಯಸ್ಮಾತ್ ತೇ ಕೃಪಾಂ ಪ್ರಾಪ್ಸ್ಯನ್ತಿ | 8 ನಿರ್ಮಲಹೃದಯಾ ಮನುಜಾಶ್ಚ ಧನ್ಯಾಃ, ಯಸ್ಮಾತ್ ತ ಈಶ್ವರಂ ದ್ರಕ್ಷ್ಯನ್ತಿ | 9 ಮೇಲಯಿತಾರೋ ಮಾನವಾ ಧನ್ಯಾಃ, ಯಸ್ಮಾತ್ ತ ಈಶ್ವರಸ್ಯ ಸನ್ತಾನತ್ವೇನ ವಿಖ್ಯಾಸ್ಯನ್ತಿ | 10 ಧರ್ಮಕಾರಣಾತ್ ತಾಡಿತಾ ಮನುಜಾ ಧನ್ಯಾ, ಯಸ್ಮಾತ್ ಸ್ವಗೀಯರಾಜ್ಯೇ ತೇಷಾಮಧಿಕರೋ ವಿದ್ಯತೇ | 11 ಯದಾ ಮನುಜಾ ಮಮ ನಾಮಕೃತೇ ಯುಷ್ಮಾನ್ ನಿಂದನ್ತಿ ತಾಡಯನ್ತಿ ಮೃಷಾ ನಾನಾದುವ್ಯಾಕೃನ್ತಿ ವದನ್ತಿ ಚ, ತದಾ ಯುಯಂ ಧನ್ಯಾಃ | 12 ತದಾ ಆನಂತ, ತಥಾ ಭೃಶಂ ಹ್ಲಾದದ್ವ್ಯ, ಯತಃ ಸ್ವಗೀ ಭೂಯಾಂಸಿ ಫಲಾನಿ ಲಪ್ಸ್ಯದ್ವೇ; ತೇ ಯುಷ್ಮಾಕಂ ಪುರಾತನಾನ್ ಭವಿಷ್ಯದ್ವಾದಿನೋಽಪಿ ತಾದ್ಯಗ್ ಅತಾಡಯನ್ | 13 ಯುಯಂ ಮೇದಿನ್ಯಾಂ ಲವಣರೂಪಾಃ, ಕಿನ್ನು ಯದಿ ಲವಣಸ್ಯ ಲವಣತ್ವಮ್ ಅಪಯಾತಿ, ತರ್ಹಿ ತತ್ ಕೇನ ಪ್ರಕಾರೇಣ ಸ್ತಾದುಯುಕ್ತಂ ಭವಿಷ್ಯತಿ? ತತ್ ಕಸ್ಯಾಪಿ ಕಾರ್ಯಸ್ಯಾಯೋಗ್ಯತ್ವಾತ್ ಕೇವಲಂ ಬಹಿಃ ಪ್ರಕ್ಷೇಪ್ತಂ ನರಾಣಾಂ ಪದತಲೇನ ದಲಯಿತುಞ್ಚ ಯೋಗ್ಯಂ ಭವತಿ | 14 ಯೂಯಂ ಜಗತಿ ದೀಪ್ತಿರೂಪಾಃ, ಭೂಧರೋಪರಿ ಸ್ಥಿತಂ ನಗರಂ ಗುಪ್ತಂ ಭವಿತುಂ ನಹಿ ಶಕ್ಯತಿ | 15 ಅಪರಂ ಮನುಜಾಃ ಪ್ರದೀಪಾನ್ ಪ್ರಜ್ವಲ್ಯ ದೋಷಾಧೋ ನ ಸ್ಥಾಪಯನ್ತಿ, ಕಿನ್ನು ದೀಪಾಧಾರೋಪಯ್ಯೇವ ಸ್ಥಾಪಯನ್ತಿ, ತೇನ ತೇ ದೀಪಾ ಗೇಹಸ್ಥಿತಾನ್ ಸಕಲಾನ್ ಪ್ರಕಾಶಯನ್ತಿ | 16 ಯೇನ ಮಾನವಾ ಯುಷ್ಮಾಕಂ ಸತ್ಕರ್ಮಾಣಿ ವಿಲೋಕ್ಯ ಯುಷ್ಮಾಕಂ ಸ್ವರ್ಗಸ್ಥಂ ಪಿತರಂ ಧನ್ಯಂ ವದನ್ತಿ, ತೇಷಾಂ ಸಮಕ್ಷಂ ಯುಷ್ಮಾಕಂ ದೀಪಿಸ್ತಾದ್ಯತ್ ಪ್ರಕಾಶತಾಮ್ | 17 ಅಹಂ ವ್ಯವಸ್ಥಾಂ ಭವಿಷ್ಯದ್ವಾಕ್ಯಾ ಲೋಪುಮ್ ಆಗತವಾನ್, ಇತ್ಥಂ ಮಾನುಭವತ, ತೇ ದ್ವೇ ಲೋಪುಂ ನಾಗತವಾನ್, ಕಿನ್ನು ಸಫಲೇ ಕರ್ತುಮ್ ಆಗತೋಸ್ಮಿ | 18 ಅಪರಂ ಯುಷ್ಮಾನ್ ಅಹಂ ತಥ್ಯಂ ವದಾಮಿ ಯಾವತ್ ವೋಮಮೇದಿನೋ ದ್ವಂಸೋ ನ ಭವಿಷ್ಯತಿ, ತಾವತ್ ಸರ್ವಸ್ಮಿನ್ ಸಫಲೇ ನ ಜಾತೇ ವ್ಯವಸ್ಥಾಯಾ ಏಕಾ ಮಾತ್ರಾ ಬಿನ್ದರೇಕೋಽಪಿ ವಾ ನ ಲೋಪ್ಸ್ಯತೇ | 19 ತಸ್ಮಾತ್ ಯೋ ಜನ ಏತಾಸಾಮ್ ಆಜ್ಞಾನಾಮ್ ಅತಿಕ್ಷುದ್ರಾಮ್ ಏಕಾಜ್ಞಾಮಪೀ ಲಂಘತೇ ಮನುಜಾಂಞ್ಚ ತಥೈವ ಶಿಕ್ಷಯತಿ, ಸ ಸ್ವಗೀಯರಾಜ್ಯೇ ಸರ್ವೇಭ್ಯಃ ಕ್ಷುದ್ರತ್ವೇನ ವಿಖ್ಯಾಸ್ಯತೇ, ಕಿನ್ನು ಯೋ ಜನಸ್ತಾಂ ಪಾಲಯತಿ, ತಥೈವ ಶಿಕ್ಷಯತಿ ಚ, ಸ ಸ್ವಗೀಯರಾಜ್ಯೇ ಪ್ರಧಾನತ್ವೇನ ವಿಖ್ಯಾಸ್ಯತೇ | 20 ಅಪರಂ ಯುಷ್ಮಾನ್ ಅಹಂ ವದಾಮಿ, ಅಧ್ಯಾಪಕಫಿರೂಶಿಮಾನವಾನಾಂ ಧರ್ಮಾನುಷ್ಠಾನಾತ್ ಯುಷ್ಮಾಕಂ ಧರ್ಮಾನುಷ್ಠಾನೇ ನೋತ್ರಮೇ ಜಾತೇ ಯೂಯಮ್ ಈಶ್ವರೀಯರಾಜ್ಯಂ ಪ್ರವೇಷ್ಣುಂ ನ ಶಕ್ಯಥ | 21 ಅಪರಞ್ಚ ತ್ವಂ ನರಂ ಮಾ ವಧೀಃ, ಯಸ್ಮಾತ್ ಯೋ ನರಂ ಹನ್ತಿ, ಸ ವಿಚಾರಸಭಾಯಾಂ ದಕ್ಷಾಹೋ ಭವಿಷ್ಯತಿ, ಪೂರ್ವಕಾಲೀನಜನೇಭ್ಯ ಇತಿ ಕಥಿತಮಾಸೀತ್, ಯುಷ್ಮಾಭಿರಶ್ರಾವಿ | 22 ಕಿನ್ತ್ವಹಂ ಯುಷ್ಮಾನ್ ವದಾಮಿ, ಯಃ ಕಶ್ಚಿತ್ ಕಾರಣಂ ವಿನಾ ನಿಜಭ್ರಾತೇ ಕುಷ್ಯತಿ, ಸ ವಿಚಾರಸಭಾಯಾಂ ದಕ್ಷಾಹೋ ಭವಿಷ್ಯತಿ; ಯಃ ಕಶ್ಚಿಜ್ಜ ಸ್ತ್ರೀಯಸಹಜಂ ನಿಬ್ಬೋಧಂ ವದತಿ, ಸ ಮಹಾಸಭಾಯಾಂ ದಕ್ಷಾಹೋ ಭವಿಷ್ಯತಿ; ಪುನಶ್ಚ ತ್ವಂ ಮೂಢ ಇತಿ ವಾಕ್ಯಂ ಯದಿ ಕಶ್ಚಿತ್ ಸ್ತ್ರೀಯಭ್ರಾತರಂ ವಕ್ತಿ, ತರ್ಹಿ ನರಕಾಗ್ನೌ ಸ ದಕ್ಷಾಹೋ ಭವಿಷ್ಯತಿ | (Geenna 1067) 23 ಅತೋ ವೇದ್ಯಾಃ ಸಮೀಪಂ ನಿಜನೈವೇದ್ಯೇ ಸಮಾನೀತೇಽಪಿ ನಿಜಭ್ರಾತರಂ ಪ್ರತಿ ಕಸ್ಮಾಚ್ಛಿತ್ ಕಾರಣಾತ್ ತ್ವಂ ಯದಿ ದೋಷೀ ವಿದ್ಯಸೇ, ತದಾನೀಂ ತವ ತಸ್ಯ ಸ್ಮೃತಿ ಚಾರಯತೇ ಚ, 24 ತರ್ಹಿ ತಸ್ಯಾ ವೇದ್ಯಾಃ ಸಮೀಪೇ ನಿಜನೈವೈದ್ಯಂ ನಿಧಾಯ ತದೈವ ಗತ್ವಾ ಪೂರ್ವಂ ತೇನ ಸಾದ್ಧಂ ಮಿಲ, ಪಶ್ಚಾತ್ ಆಗತ್ಯ ನಿಜನೈವೇದ್ಯಂ ನಿವೇದಯ | 25 ಅನ್ಯಞ್ಚ ಯಾವತ್ ವಿವಾದಿನಾ ಸಾದ್ಧಂ ವರ್ತುನಿ ತಿಷ್ಠಸಿ, ತಾವತ್ ತೇನ ಸಾದ್ಧಂ ಮೇಲನಂ ಕುರು; ನೋ ಚೇತ್ ವಿವಾದೀ ವಿಚಾರಯಿತುಃ ಸಮೀಪೇ

ತ್ವಾಂ ಸಮರ್ಪಯತಿ ವಿಚಾರಯಿತಾ ಚ ರಕ್ಷಿಣಃ ಸನ್ನಿಧೌ ಸಮರ್ಪಯತಿ ತದಾ ತ್ವಂ ಕಾರಾಯಾಂ ಬದ್ಧೇಧಾಃ | 26 ತರ್ಹಿ ತ್ವಾಮಹಂ ತಥ್ಥಂ ಬ್ರವೀಮಿ, ಶೇಷಕರ್ಪಕೇಽಪಿ ನ ಪರಿಶೋಧಿತೇ ತಸ್ಮಾತ್ ಸ್ಥಾನಾತ್ ಕದಾಪಿ ಬಹಿರಾಗಂತಂ ನ ಶಕ್ಯಸಿ | 27 ಅಪರಂ ತ್ವಂ ಮಾ ವ್ಯಭಿಚರ, ಯದೇತದ್ ವಚನಂ ಪೂರ್ವಕಾಲೀನಲೋಕೇಭ್ಯಃ ಕಥಿತಮಾಸೀತ್, ತದ್ ಯೂಯಂ ಶ್ರುತವನ್ತಃ | 28 ಕಿನ್ತ್ವಹಂ ಯುಷ್ಮಾನ್ ವದಾಮಿ, ಯದಿ ಕಶ್ಚಿತ್ ಕಾಮತಃ ಕಾಞ್ಚನ ಯೋಷಿತಂ ಪಶ್ಯತಿ, ತರ್ಹಿ ಸ ಮನಸಾ ತದೈವ ವ್ಯಭಿಚರಿತವಾನ್ | 29 ತಸ್ಮಾತ್ ತವ ದಕ್ಷಿಣಂ ನೇತ್ರಂ ಯದಿ ತ್ವಾಂ ಬಾಧತೇ, ತರ್ಹಿ ತನ್ನೇತ್ರಮ್ ಉತ್ಪಾಟ್ಯ ದೂರೇ ನಿಕ್ಷಿಪ, ಯಸ್ಮಾತ್ ತವ ಸರ್ವವಪುಷೋ ನರಕೇ ನಿಕ್ಷೇಪಾತ್ ತವೈಕಾಭ್ಯಸ್ತು ನಾಶೋ ವರಂ | (Geenna g1067) 30 ಯದ್ವಾ ತವ ದಕ್ಷಿಣಃ ಕರೋ ಯದಿ ತ್ವಾಂ ಬಾಧತೇ, ತರ್ಹಿ ತಂ ಕರಂ ಛಿತ್ವಾ ದೂರೇ ನಿಕ್ಷಿಪ, ಯತಃ ಸರ್ವವಪುಷೋ ನರಕೇ ನಿಕ್ಷೇಪಾತ್ ಏಕಾಭ್ಯಸ್ತು ನಾಶೋ ವರಂ | (Geenna g1067) 31 ಉಕ್ತಮಾಸೇ, ಯದಿ ಕಶ್ಚಿನ್ ನಿಜಜಾಯಾಂ ಪರಿತ್ಯಕ್ತುಮ್ ಇಚ್ಛತಿ, ತರ್ಹಿ ಸ ತಸ್ಯೈ ತ್ಯಾಗಪತ್ರಂ ದದಾತು | 32 ಕಿನ್ತ್ವಹಂ ಯುಷ್ಮಾನ್ ವ್ಯಾಹರಾಮಿ, ವ್ಯಭಿಚಾರದೋಷೇ ನ ಜಾತೇ ಯದಿ ಕಶ್ಚಿನ್ ನಿಜಜಾಯಾಂ ಪರಿತ್ಯಜತಿ, ತರ್ಹಿ ಸ ತಾಂ ವ್ಯಭಿಚಾರಯತಿ; ಯಶ್ಚ ತಾಂ ತ್ಯಕ್ತಾಂ ಸ್ತ್ರಿಯಂ ವಿವಹತಿ, ಸೋಪಿ ವ್ಯಭಿಚರತಿ | 33 ಪುನಶ್ಚ ತ್ವಂ ಮೃಷಾ ಶಪಥಮ್ ನ ಕುರ್ವನ್ ಈಶ್ವರಾಯ ನಿಜಶಪಥಂ ಪಾಲಯ, ಪೂರ್ವಕಾಲೀನಲೋಕೇಭ್ಯೋ ಯೈಷಾ ಕಥಾ ಕಥಿತಾ, ತಾಮಪಿ ಯೂಯಂ ಶ್ರುತವನ್ತಃ | 34 ಕಿನ್ತ್ವಹಂ ಯುಷ್ಮಾನ್ ವದಾಮಿ, ಕಮಪಿ ಶಪಥಂ ಮಾ ಕಾರ್ಷ್ಯ, ಅರ್ಥತಃ ಸ್ವರ್ಗನಾಮ್ನಾ ನ, ಯತಃ ಸ ಈಶ್ವರಸ್ಯ ಸಿಂಹಾಸನಂ; 35 ಪೃಥಿವ್ಯಾ ನಾಮ್ನಾಪಿ ನ, ಯತಃ ಸಾ ತಸ್ಯ ಪಾದಪೀಠಂ; ಯಿರೂಶಾಲಮೋ ನಾಮ್ನಾಪಿ ನ, ಯತಃ ಸಾ ಮಹಾರಾಜಸ್ಯ ಪುರೀ; 36 ನಿಜಶಿರೋನಾಮ್ನಾಪಿ ನ, ಯಸ್ಮಾತ್ ತಸ್ಯೈಕಂ ಕಚಮಪಿ ಸಿಚಮ್ ಅಸಿತಂ ವಾ ಕರ್ತುಂ ತ್ವಯಾ ನ ಶಕ್ಯತೇ | 37 ಅಪರಂ ಯೂಯಂ ಸಂಲಾಪಸಮಯೇ ಕೇವಲಂ ಭವತೀತಿ ನ ಭವತೀತಿ ಚ ವದತ ಯತ ಇತೋಽಧಿಕಂ ಯತ್ ತತ್ ಪಾಪಾತ್ಮನೋ ಜಾಯತೇ | 38 ಅಪರಂ ಲೋಚನಸ್ಯ ವಿನಿಮಯೇನ ಲೋಚನಂ ದನ್ತಸ್ಯ ವಿನಿಮಯೇನ ದನ್ತಃ ಪೂರ್ವಕಮಿದಂ ವಚನಂ ಯುಷ್ಮಾಭಿರಶ್ರುಯತ | 39 ಕಿನ್ತ್ವಹಂ ಯುಷ್ಮಾನ್ ವದಾಮಿ ಯೂಯಂ ಹಿಂಸಕಂ ನರಂ ಮಾ ವ್ಯಾಘಾತಯತ | ಕಿನ್ತು ಕೇನಚಿತ್ ತವ ದಕ್ಷಿಣಕಪೋಲೇ ಚಪೇಟಾಘಾತೇ ಕೃತೇ ತಂ ಪ್ರತಿ ವಾಮಂ ಕಪೋಲಂ ವ್ಯಾಘೋಟಯ | 40 ಅಪರಂ ಕೇನಚಿತ್ ತ್ವಯಾ ಸಾರ್ಧಂ ವಿವಾದಂ ಕೃತ್ವಾ ತವ ಪರಿಧೇಯವಸನೇ ಜಿಘೃಷಿತೇ ತಸ್ಮಾಯುಕ್ತರೀಯವಸನಮಪಿ ದೇಹಿ | 41 ಯದಿ ಕಶ್ಚಿತ್ ತ್ವಾಂ ಕ್ರೋಶಮೇಕಂ ನಯನಾರ್ಥಂ ಅನ್ಯಾಯತೋ ಧರತಿ, ತದಾ ತೇನ ಸಾರ್ಧಂ ಕ್ರೋಶದ್ವಯಂ ಯಾಹಿ | 42 ಯಶ್ಚ ಮಾನವಸ್ತ್ವಾಂ ಯಾಚತೇ, ತಸ್ಯೈ ದೇಹಿ, ಯದಿ ಕಶ್ಚಿತ್ ತುಭ್ಯಂ ಧಾರಯಿತುಮ್ ಇಚ್ಛತಿ, ತರ್ಹಿ ತಂ ಪ್ರತಿ ಪರಾಂಮುಖೋ ಮಾ ಭೂಃ | 43 ನಿಜಸಮೀಪವಸಿನಿ ಪ್ರೇಮ ಕುರು, ಕಿನ್ತು ಶತ್ರುಂ ಪ್ರತಿ ದ್ವೇಷಂ ಕುರು, ಯದೇತತ್ ಪುರೋಕ್ತಂ ವಚನಂ ಏತದಪಿ ಯೂಯಂ ಶ್ರುತವನ್ತಃ | 44 ಕಿನ್ತ್ವಹಂ ಯುಷ್ಮಾನ್ ವದಾಮಿ, ಯೂಯಂ ರಿಪುವೃಷಿ ಪ್ರೇಮ ಕುರುತ, ಯೇ ಚ ಯುಷ್ಮಾನ್ ಶಪನ್ತೇ, ತಾನ, ಅಶಿಷಂ ವದತ, ಯೇ ಚ ಯುಷ್ಮಾನ್ ಋತೀಯಂತೇ, ತೇಷಾಂ ಮಜ್ಜಲಂ ಕುರುತ, ಯೇ ಚ ಯುಷ್ಮಾನ್ ನಿನ್ದಂತಿ, ತಾಡಯಂತಿ ಚ, ತೇಷಾಂ ಕೃತೇ ಪ್ರಾರ್ಥಯದ್ಧಂ | 45 ತತ್ರ ಯಃ ಸತಾಮಸತಾಇಶ್ಣೀಪರಿ ಪ್ರಭಾಕರಮ್ ಉದಾಯಯತಿ, ತಥಾ ಧಾರ್ಮ್ಯಕಾನಾಮಧಾರ್ಮ್ಯಕಾನಾಇಶ್ಣೀಪರಿ ನೀರಂ ವರ್ಷಯತಿ ತಾದೃಶೋ ಯೋ ಯುಷ್ಮಾಕಂ ಸ್ವರ್ಗಸ್ಥಃ ಪಿತಾ, ಯೂಯಂ ತಸ್ಯೈವ ಸನ್ನಾನಾ ಭವಿಷ್ಯಥ | 46 ಯೇ ಯುಷ್ಮಾಸು ಪ್ರೇಮ ಕುರ್ವನ್ತಿ, ಯೂಯಂ ಯದಿ ಕೇವಲಂ ತೇವೈವ ಪ್ರೇಮ ಕುರುಥ, ತರ್ಹಿ ಯುಷ್ಮಾಕಂ ಕಿಂ ಫಲಂ ಭವಿಷ್ಯತಿ? ಚಣ್ಡಾಲಾ ಅಪಿ ತಾದೃಶಂ ಕಿಂ ನ ಕುರ್ವನ್ತಿ? 47 ಅಪರಂ ಯೂಯಂ ಯದಿ ಕೇವಲಂ ಸ್ವೀಯಭ್ರಾತೃತ್ವೇನ ನಮತ, ತರ್ಹಿ ಕಿಂ ಮಹತ್ ಕರ್ಮ್ಯ ಕುರುಥ? ಚಣ್ಡಾಲಾ ಅಪಿ ತಾದೃಶಂ ಕಿಂ ನ ಕುರ್ವನ್ತಿ? 48 ತಸ್ಮಾತ್ ಯುಷ್ಮಾಕಂ ಸ್ವರ್ಗಸ್ಥಃ ಪಿತಾ ಯಥಾ ಪೂರ್ಣೋ ಭವತಿ, ಯೂಯಮಪಿ ತಾದೃಶಾ ಭವತ |

6 ಸಾವಧಾನಾ ಭವತ, ಮನುಜಾನ್ ದರ್ಶಯಿತುಂ ತೇಷಾಂ ಗೋಚರೇ ಧರ್ಮ್ಯಕರ್ಮ ಮಾ ಕುರುತ, ತಥಾ ಕೃತೇ ಯುಷ್ಮಾಕಂ ಸ್ವರ್ಗಸ್ಥಪಿತುಃ ಸಕಾಶಾತ್ ಕಿಂಚನ ಫಲಂ ನ ಪ್ರಾಪ್ಸ್ಯಥ | 2 ತ್ವಂ ಯದಾ ದದಾಸಿ ತದಾ ಕಪಟಿನೋ ಜನಾ ಯಥಾ ಮನುಜೇಭ್ಯಃ ಪ್ರಶಂಸಾಂ ಪ್ರಾಪ್ತುಂ ಭಜನಭವನೇ ರಾಜಮಾರ್ಗೇ ಚ ತೂರೀಂ ವಾದಯಂತಿ, ತಥಾ ಮಾ ಕುರಿ, ಅಹಂ ತುಭ್ಯಂ ಯಥಾರ್ಥಂ ಕಥಯಾಮಿ, ತೇ ಸ್ವಕಾಯಂ ಫಲಮ್ ಅಲಭಂತಿ | 3 ಕಿನ್ತು ತ್ವಂ ಯದಾ ದದಾಸಿ, ತದಾ ನಿಜದಕ್ಷಿಣಕರೋ ಯತ್ ಕರೋತಿ, ತದ್ ವಾಮಕರಂ ಮಾ ಜ್ಞಾಪಯ | 4 ತೇನ ತವ ದಾನಂ ಗುಪ್ತಂ ಭವಿಷ್ಯತಿ ಯಸ್ಯ ತವ ಪಿತಾ ಗುಪ್ತದರ್ಶೀ, ಸ ಪ್ರಕಾಶ್ಯ ತುಭ್ಯಂ ಫಲಂ ದಾಸ್ಯತಿ | 5 ಅಪರಂ ಯದಾ ಪ್ರಾರ್ಥಯಸೇ, ತದಾ ಕಪಟಿನಿಭವ ಮಾ ಕುರು, ಯಸ್ಮಾತ್ ತೇ

ಭಜನಭವನೇ ರಾಜಮಾರ್ಗಸ್ಯ ಕೋಣೇ ತಿಷ್ಠನ್ನೋ ಲೋಕಾನ್ ದರ್ಶಯಂತಃ ಪ್ರಾರ್ಥಯಿತುಂ ಪ್ರೀಯಂತೇ; ಅಹಂ ಯುಷ್ಮಾನ್ ತಥ್ಯಂ ವದಾಮಿ, ತೇ ಸ್ವಕೀಯಫಲಂ ಪ್ರಾಪ್ನುವನ್ | 6 ತಸ್ಮಾತ್ ಪ್ರಾರ್ಥನಾಕಾಲೇ ಅನ್ತರಾಗಾರಂ ಪ್ರವಿಶ್ಯ ದ್ವಾರಂ ರುದ್ವಾ ಗುಪ್ತಂ ಪಶ್ಯತಸ್ವವ ಪಿತುಃ ಸಮೀಪೇ ಪ್ರಾರ್ಥಯಸ್ವ; ತೇನ ತವ ಯಃ ಪಿತಾ ಗುಪ್ತದರ್ಶೀ, ಸ ಪ್ರಕಾಶ್ಯ ತುಭ್ಯಂ ಫಲಂ ದಾಸ್ಯತಿ | 7 ಅಪರಂ ಪ್ರಾರ್ಥನಾಕಾಲೇ ದೇವಪೂಜಾಕಾಞ್ಚ ಮುಧಾ ಪುನರುಕ್ತಿಂ ಮಾ ಕುರು, ಯಸ್ಮಾತ್ ತೇ ಬೋಧನೇ, ಬಹುವಾರಂ ಕಥಾಯಾಂ ಕಥಿತಾಯಾಂ ತೇಷಾಂ ಪ್ರಾರ್ಥನಾ ಗ್ರಾಹಿಷ್ಯತೇ | 8 ಯೂಯಂ ತೇಷಾಮಿವ ಮಾ ಕುರುತ, ಯಸ್ಮಾತ್ ಯುಷ್ಮಾಕಂ ಯದ್ ಯತ್ ಪ್ರಯೋಜನಂ ಯಾಚನಾತಃ ಪ್ರಾಗೇವ ಯುಷ್ಮಾಕಂ ಪಿತಾ ತತ್ ಜಾನಾತಿ | 9 ಅತಃಪವ ಯೂಯಮ ಈದ್ಯತ್ ಪ್ರಾರ್ಥಯದ್ಧಂ, ಹೇ ಅಸ್ಮಾಕಂ ಸ್ವರ್ಗಸ್ಥಪಿತುಃ, ತವ ನಾಮ ಪೂಜ್ಯಂ ಭವತು | 10 ತವ ರಾಜತ್ವಂ ಭವತು; ತವೇಚ್ಛಾ ಸ್ವರ್ಗೇ ಯಥಾ ತಥ್ಯವ ಮೇದಿನ್ಯಾಮಪಿ ಸಫಲಾ ಭವತು | 11 ಅಸ್ಮಾಕಂ ಪ್ರಯೋಜನೀಯಮ್ ಆಹಾರಮ್ ಅದ್ಯ ದೇಹಿ | 12 ವಯಂ ಯಥಾ ನಿಜಾಪರಾಧಿನಃ ಕ್ಷಮಾಮಹೇ, ತಥ್ಯೇವಾಸ್ಮಾಕಮ್ ಅಪರಾಧಾನ್ ಕ್ಷಮಸ್ವ | 13 ಅಸ್ಮಾನ್ ಪರೀಕ್ಷಾಂ ಮಾನಯ, ಕಿನ್ನು ಪಾಪಾತ್ಮನೋ ರಕ್ಷ; ರಾಜತ್ವಂ ಗೌರವಂ ಪರಾಕ್ರಮಃ ಏತೇ ಸರ್ವೇ ಸರ್ವದಾ ತವ; ತಥಾಸ್ತು | 14 ಯದಿ ಯೂಯಮ್ ಅನ್ಯೇಷಾಮ್ ಅಪರಾಧಾನ್ ಕ್ಷಮದ್ಧೇ ತರ್ಹಿ ಯುಷ್ಮಾಕಂ ಸ್ವರ್ಗಸ್ಥಪಿತಾಪಿ ಯುಷ್ಮಾನ್ ಕ್ಷಮಿಷ್ಯತೇ; 15 ಕಿನ್ನು ಯದಿ ಯೂಯಮ್ ಅನ್ಯೇಷಾಮ್ ಅಪರಾಧಾನ್ ನ ಕ್ಷಮದ್ಧೇ, ತರ್ಹಿ ಯುಷ್ಮಾಕಂ ಜನಕೋಪಿ ಯುಷ್ಮಾಕಮ್ ಅಪರಾಧಾನ್ ನ ಕ್ಷಮಿಷ್ಯತೇ | 16 ಅಪರಮ್ ಉಪವಾಸಕಾಲೇ ಕಪಟಿನೋ ಜನಾ ಮಾನುಷಾನ್ ಉಪವಾಸಂ ಜ್ಞಾಪಯಿತುಂ ಸ್ತೇಷಾಂ ವದನಾನಿ ಮ್ಲಾನಾನಿ ಕುರ್ವನ್ತಿ, ಯೂಯಂ ತಞ್ಚ ವಿಷಣವದನಾ ಮಾ ಭವತ; ಅಹಂ ಯುಷ್ಮಾನ್ ತಥ್ಯಂ ವದಾಮಿ ತೇ ಸ್ವಕೀಯಫಲಮ್ ಅಲಭನ್ತಿ | 17 ಯದಾ ತ್ವಮ್ ಉಪವಸಸಿ, ತದಾ ಯಥಾ ಲೋಕೈಸ್ತಂ ಉಪವಾಸೀವ ನ ದೃಶ್ಯಸೇ, ಕಿನ್ನು ತವ ಯೋಗೋಚರಃ ಪಿತಾ ತೇನೈವ ದೃಶ್ಯಸೇ, ತತ್ಕೃತೇ ನಿಜಶಿರಸಿ ತೈಲಂ ಮರ್ದಯ ವದನಂ ಪ್ರಪ್ನಾಲಯ; 18 ತೇನ ತವ ಯಃ ಪಿತಾ ಗುಪ್ತದರ್ಶೀ ಸ ಪ್ರಕಾಶ್ಯ ತುಭ್ಯಂ ಫಲಂ ದಾಸ್ಯತಿ | 19 ಅಪರಂ ಯತ್ರ ಸ್ಥಾನೇ ಕೀಟಾಃ ಕಲಜಾಶ್ಚ ಕ್ಷಯಂ ನಯನ್ತಿ, ಚೌರಾಶ್ಚ ಸನ್ಧಿಂ ಕರ್ತೃಯಿತ್ವಾ ಚೋರಯಿತುಂ ಶಕ್ನುವನ್ತಿ, ತಾದೃಶ್ಯಾಂ ಮೇದಿನ್ಯಾಂ ಸ್ವಾರ್ಥಂ ಧನಂ ಮಾ ಸಂಚಿಂತ | 20 ಕಿನ್ನು ಯತ್ರ ಸ್ಥಾನೇ ಕೀಟಾಃ ಕಲಜಾಶ್ಚ ಕ್ಷಯಂ ನ ನಯನ್ತಿ, ಚೌರಾಶ್ಚ ಸನ್ಧಿಂ ಕರ್ತೃಯಿತ್ವಾ ಚೋರಯಿತುಂ ನ ಶಕ್ನುವನ್ತಿ, ತಾದೃಶೇ ಸ್ವರ್ಗೇ ಧನಂ ಸಂಚಿಂತ | 21 ಯಸ್ಮಾತ್ ಯತ್ರ ಸ್ಥಾನೇ ಯುಷ್ಮಾಂಕ ಧನಂ ತತ್ರೈವ ಖಾನೇ ಯುಷ್ಮಾಕಂ ಮನಾಂಸಿ | 22 ಲೋಚನಂ ದೇಹಸ್ಯ ಪ್ರದೀಪಕಂ, ತಸ್ಮಾತ್ ಯದಿ ತವ ಲೋಚನಂ ಪ್ರಸನ್ನಂ ಭವತಿ, ತರ್ಹಿ ತವ ಕೃತ್ನಂ ವಪು ದೀಪ್ತಿಯುಕ್ತಂ ಭವಿಷ್ಯತಿ | 23 ಕಿನ್ನು ಲೋಚನೇಽಪ್ರಸನ್ನೇ ತವ ಕೃತ್ನಂ ವಪುಃ ತಮಿಸ್ರಯುಕ್ತಂ ಭವಿಷ್ಯತಿ | ಅತಃಪವ ಯಾ ದೀಪ್ತಿಸ್ತಯಿ ವಿದ್ಯತೇ, ಸಾ ಯದಿ ತಮಿಸ್ರಯುಕ್ತಾ ಭವತಿ, ತರ್ಹಿ ತತ್ ತಮಿಸ್ರಂ ಕಿಯನ್ ಮಹತ್ | 24 ಕೋಪಿ ಮನುಜೋ ದ್ವೌ ಪ್ರಭೂ ಸೇವಿತುಂ ನ ಶಕ್ನೋತಿ, ಯಸ್ಮಾತ್ ಏಕಂ ಸಂಮನ್ಯ ತದನ್ಯಂ ನ ಸಮನ್ಯತೇ, ಯದ್ವಾ ಏಕತ್ರ ಮನೋ ನಿಧಾಯ ತದನ್ಯಮ್ ಅವಮನ್ಯತೇ; ತಥಾ ಯೂಯಮಪೀಶ್ವರಂ ಅಕ್ಷೀರ್ಣೈತ್ಯುಭೇ ಸೇವಿತುಂ ನ ಶಕ್ನುಧ | 25 ಅಪರಮ್ ಅಹಂ ಯುಷ್ಮಭ್ಯಂ ತಥ್ಯಂ ಕಥಯಾಮಿ, ಕಿಂ ಭಕ್ಷಿಷ್ಯಾಮಃ? ಕಿಂ ಪಾಸ್ಯಾಮಃ? ಇತಿ ಪ್ರಾಣಧಾರಣಾಯ ಮಾ ಚಿನ್ತಯತ; ಕಿಂ ಪರಿಧಾಸ್ಯಾಮಃ? ಇತಿ ಕಾಯರಕ್ಷಣಾಯ ನ ಚಿನ್ತಯತ; ಭಕ್ಷ್ಯಾತ್ ಪ್ರಾಣಾ ವಸನಾಂ ವಪೂಂಽಪಿ ಕಿಂ ಶ್ರೇಷ್ಠಾಣಿ ನ ಹಿ? 26 ವಿಹಾಯಸೋ ವಿಹಜ್ಯಮಾನ್ ವಿಲೋಕಯತ; ತೈ ನೋಽಪ್ಯತೇ ನ ಕೃತ್ಯತೇ ಭಾಷ್ಣಾಗಾರೇ ನ ಸಂಭೇಯತೇಽಪಿ; ತಥಾಪಿ ಯುಷ್ಮಾಕಂ ಸ್ವರ್ಗಸ್ಥಃ ಪಿತಾ ತೇಭ್ಯ ಆಹಾರಂ ವಿತರತಿ | 27 ಯೂಯಂ ತೇಭ್ಯಃ ಕಿಂ ಶ್ರೇಷ್ಠಾ ನ ಭವಥ? ಯುಷ್ಮಾಕಂ ಕಶ್ಚಿತ್ ಮನುಜಃ ಚಿನ್ತಯನ್ ನಿಜಾಯುಷಃ ಕ್ಷಣಮಪಿ ವರ್ಧಯಿತುಂ ಶಕ್ನೋತಿ? 28 ಅಪರಂ ವಸನಾಯ ಕುತಶ್ಚಿನ್ತಯತ? ಕ್ಷೇತ್ರೋತ್ಪನ್ನಾನಿ ಪುಷ್ಪಾಣಿ ಕಥಂ ವರ್ಧನೇ ತದಾಲೋಚಯತ | ತಾನಿ ತನ್ನೂನ್ ನೋತ್ಪಾದಯನ್ತಿ ಕಿಮಪಿ ಕಾರ್ಯಂ ನ ಕುರ್ವನ್ತಿ; 29 ತಥಾಪ್ಯಹಂ ಯುಷ್ಮಾನ್ ವದಾಮಿ, ಸುಲೇಮಾನ್ ತಾದ್ಯಗ್ ಐಶ್ವರ್ಯವಾನಪಿ ತತ್ಪುಷ್ಪಮಿವ ವಿಭೂಷಿತೋ ನಾಸೀತ್ | 30 ತಸ್ಮಾತ್ ಕ್ಷದ್ಯ ವಿದ್ಯಮಾನಂ ಶ್ಲಃ ಚುಲ್ಗಾಂ ನಿಕ್ಷೇಪ್ಯತೇ ತಾದೃಶಂ ಯತ್ ಕ್ಷೇತ್ರಸ್ಥಿತಂ ಕುಸುಮಂ ತತ್ ಯದೀಶ್ವರ ಇತ್ಯಂ ಬಿಭೂಷಯತಿ, ತರ್ಹಿ ಹೇ ಸ್ವೋಕಪ್ರತ್ಯಯಿನೋ ಯುಷ್ಮಾನ್ ಕಿಂ ನ ಪರಿಧಾಪಯಿಷ್ಯತಿ? 31 ತಸ್ಮಾತ್ ಅಸ್ಮಾಭಿಃ ಕಿಮತ್ಸ್ಯತೇ? ಕಿಂ ಪಾಪಯಿಷ್ಯತೇ? ಕಿಂ ವಾ ಪರಿಧಾಯಿಷ್ಯತೇ, ಇತಿ ನ ಚಿನ್ತಯತ | 32 ಯಸ್ಮಾತ್ ದೇವಾರ್ಚಕಾ ಅಪೀತಿ ಚೇಷ್ಟನೇ; ಏತೇಷು ದ್ರವ್ಯೇಷು ಪ್ರಯೋಜನಮಸ್ತೀತಿ ಯುಷ್ಮಾಕಂ ಸ್ವರ್ಗಸ್ಥಃ ಪಿತಾ ಜಾನಾತಿ | 33 ಅತಃಪವ ಪ್ರಥಮತ ಈಶ್ವರೀಯರಾಜ್ಯಂ ದಮ್ಯಾಂ ಚೇಷ್ಟದ್ಧಂ, ತತ ಏತಾನಿ ವಸ್ತುನಿ ಯುಷ್ಮಭ್ಯಂ ಪ್ರದಾಯಿಷ್ಯನೇ | 34 ಶ್ಲಃ ಕೃತೇ ಮಾ ಚಿನ್ತಯತ, ಶ್ಲಃಪವ ಸ್ವಯಂ ಸ್ವಮುದ್ದಿಶ್ಯ ಚಿನ್ತಯಿಷ್ಯತಿ; ಅದ್ಯತನೀ ಯಾ ಚಿನ್ತಾ ಸಾದ್ಯಕೃತೇ ಪ್ರಚುರತರಾ |

7 ಯಥಾ ಯೂಯಂ ದೋಷೀಕೃತಾ ನ ಭವಥ, ತತ್ಪ್ರತೇಽನ್ಯಂ ದೋಷೀಣಂ ಮಾ ಕುರುತ | 2 ಯತೋ ಯಾದ್ಯಶೇನ ದೋಷೇಣ ಯೂಯಂ ಪರಾನ್ ದೋಷೀಣಃ ಕುರುಥ, ತಾದ್ಯಶೇನ ದೋಷೇಣ ಯೂಯಮಪಿ ದೋಷೀಕೃತಾ ಭವಿಷ್ಯಥ, ಅನ್ಯಥಾ ಯೇನ ಪರಿಮಾಣೇನ ಯುಷ್ಮಾಭಿಃ ಪರಿಮೀಯತೇ, ತೇನ್ಯೈವ ಪರಿಮಾಣೇನ ಯುಷ್ಮತ್ಪ್ರತೇ ಪರಿಮಾಯಿಷ್ಯತೇ | 3 ಅಪರಂಶ್ಚ ನಿಜನಯನೇ ಯಾ ನಾಸಾ ವಿದ್ಯತೇ, ತಾಮ್ ಅನಾಲೋಚ್ಯ ತವ ಸಹಜಸ್ಯ ಲೋಚನೇ ಯತ್ ತೃಣಮ್ ಅಸ್ಯೇ, ತದೇವ ಕುತೋ ವೀಕ್ಷಸೇ? 4 ತವ ನಿಜಲೋಚನೇ ನಾಸಾಯಾಂ ವಿದ್ಯಮಾನಾಯಾಂ, ಹೇ ಭ್ರಾತೃಃ, ತವ ನಯನಾತ್ ತೃಣಂ ಬಹಿಷ್ಕರ್ತುಂ ಅನುಜಾನೀಹಿ, ಕಥಾಮೇತಾಂ ನಿಜಸಹಜಾಯ ಕಥಂ ಕಥಯಿತುಂ ಶಕ್ನೋಷಿ? 5 ಹೇ ಕಪಟಿನ್, ಆದೌ ನಿಜನಯನಾತ್ ನಾಸಾಂ ಬಹಿಷ್ಕರು ತತೋ ನಿಜದೃಷ್ಟೌ ಸುಪ್ರಸನ್ನಾಯಾಂ ತವ ಭ್ರಾತೃ ಲೋಚನಾತ್ ತೃಣಂ ಬಹಿಷ್ಕರ್ತುಂ ಶಕ್ಯಸಿ | 6 ಅನ್ಯಥಾ ಸಾರಮೇಯೇಭ್ಯಃ ಪವಿತ್ರವಸ್ತುನಿ ಮಾ ವಿತರತ, ವರಾಹಾಣಾಂ ಸಮಕ್ಷಣ್ಣ ಮುಕ್ತಾ ಮಾ ನಿಕ್ಷಿಪತ; ನಿಕ್ಷೇಪಣಾತ್ ತೇ ತಾಃ ಸರ್ವಾಃ ಪದ್ಯೈ ದ್ವಲಯಿಷ್ಯನ್ತಿ, ಪರಾವೃತ್ಯ ಯುಷ್ಮಾನಪಿ ವಿದಾರಯಿಷ್ಯನ್ತಿ | 7 ಯಾಚ್ಛಂ ತತೋ ಯುಷ್ಮಭ್ಯಂ ದಾಯಿಷ್ಯತೇ; ಮೃಗಯದ್ಧಂ ತತ ಉದ್ದೇಶಂ ಲಪ್ಸ್ಯದ್ಧೇ; ದ್ವಾರಮ್ ಆಹತ, ತತೋ ಯುಷ್ಮತ್ಪ್ರತೇ ಮುಕ್ತಂ ಭವಿಷ್ಯತಿ | 8 ಯಸ್ಮಾದ್ ಯೇನ ಯಾಚ್ಯತೇ, ತೇನ ಲಭ್ಯತೇ; ಯೇನ ಮೃಗ್ಯತೇ ತೇನೋದ್ದೇಶಃ ಪ್ರಾಪ್ಯತೇ; ಯೇನ ಚ ದ್ವಾರಮ್ ಆಹನ್ಯತೇ, ತತ್ಪ್ರತೇ ದ್ವಾರಂ ಮೋಚ್ಯತೇ | 9 ಆತ್ಮಜೇನ ಪೂವೇ ಪ್ರಾರ್ಥಿತೇ ತಸ್ಮೈ ಪಾಪಾಣಾಂ ವಿಶ್ರಾಣಯತಿ, 10 ಮೀನೇ ಯಾಚಿತೇ ಚ ತಸ್ಮೈ ಭುಜಗಂ ವಿತರತಿ, ಏತಾದೃಶಃ ಪಿತಾ ಯುಷ್ಮಾಕಂ ಮಧ್ಯೇ ಕ ಆಸೇ? 11 ತಸ್ಮಾದ್ ಯೂಯಮ್ ಅಭದ್ರಾಃ ಸನ್ನೋಽಪಿ ಯದಿ ನಿಜಬಾಲಕೇಭ್ಯ ಉತ್ತಮಂ ದ್ರವ್ಯಂ ದಾತುಂ ಜಾನೀಥ, ತರ್ಹಿ ಯುಷ್ಮಾಕಂ ಸ್ವರ್ಗಸ್ಥಃ ಪಿತಾ ಸ್ವೀಯಯಾಚಿಕೇಭ್ಯಃ ಕಿಮುತ್ರಮಾನಿ ವಸ್ತುನಿ ನ ದಾಸ್ಯತಿ? 12 ಯೂಷ್ಮಾನ್ ಪ್ರತೀತರೇಷಾಂ ಯಾದ್ಯಶೋ ವ್ಯವಹಾರೋ ಯುಷ್ಮಾಕಂ ಪ್ರಿಯಃ, ಯೂಯಂ ತಾನ್ ಪ್ರತಿ ತಾದೃಶಾನೇವ ವ್ಯವಹಾರಾನ್ ವಿಧತ್ತ; ಯಸ್ಮಾದ್ ವ್ಯವಸ್ಥಾಭವಿಷ್ಯದ್ವಾದ್ವಿನಾಂ ವಚನಾನಾಮ್ ಇತಿ ಸಾರಮ್ | 13 ಸರ್ಜೇರ್ಣದ್ವಾರೇಣ ಪ್ರವಿಶತ; ಯತೋ ನರಕಗಮನಾಯ ಯದ್ ದ್ವಾರಂ ತದ್ ವಿಶೀರ್ಣಂ ಯಚ್ಚ ವರ್ತುಂ ತದ್ ಬೃಹತ್ ತೇನ ಬಹವಃ ಪ್ರವಿಶನ್ತಿ | 14 ಅಪರಂ ಸ್ವರ್ಗಗಮನಾಯ ಯದ್ ದ್ವಾರಂ ತತ್ ಕೀದೃಶ್ ಸಂಕೀರ್ಣಂ | ಯಚ್ಚ ವರ್ತುಂ ತತ್ ಕೀದೃಗ್ ದುರ್ಗಮಮ್ | ತದುದ್ದೇಷ್ಟಾರಃ ಕಿಯನ್ನೋಽಲ್ವಾಃ | 15 ಅಪರಂಶ್ಚ ಯೇ ಜನಾ ಮೇಷವೇಶೇನ ಯುಷ್ಮಾಕಂ ಸಮೀಪಮ್ ಆಗಚ್ಯನ್ತಿ, ಕಿನ್ತ್ವನ್ತದುರ್ವರನ್ತಾ ವೃತಾ ಏತಾದೃಶೇಭ್ಯೋ ಭವಿಷ್ಯದ್ವಾದಿಭ್ಯಃ ಸಾವಧಾನಾ ಭವತ, ಯೂಯಂ ಫಲೇನ ತಾನ್ ಪರಿಚೇತುಂ ಶಕ್ಯಥ | 16 ಮನುಜಾಃ ಕಿಂ ಕಣ್ಣಕಿನೋ ವ್ಯಕ್ತಾದ್ ದ್ರಾಕ್ಷಾಫಲಾನಿ ಶೃಗಾಲಕೋಲಿತಶ್ಚ ಉಡುಮ್ಪರಫಲಾನಿ ಶಾತಯನ್ತಿ? 17 ತದ್ಧದ್ ಉತ್ತಮ ಏವ ಪಾದಪ ಉತ್ತಮಫಲಾನಿ ಜನಯತಿ, ಅಧಮಪಾದಪವಿವಾಧಮಫಲಾನಿ ಜನಯತಿ | 18 ಕಿನೂತ್ತಮಪಾದಪಃ ಕದಾಪ್ಯಧಮಫಲಾನಿ ಜನಯಿತುಂ ನ ಶಕ್ನೋತಿ, ತಥಾಧಮೋಪಿ ಪಾದಪ ಉತ್ತಮಫಲಾನಿ ಜನಯಿತುಂ ನ ಶಕ್ನೋತಿ | 19 ಅಪರಂ ಯೇ ಯೇ ಪಾದಪಾ ಅಧಮಫಲಾನಿ ಜನಯನ್ತಿ, ತೇ ಕೃತ್ವಾ ವಹ್ನೌ ಕ್ಷಿಪ್ಯಂತೇ | 20 ಅತಏವ ಯೂಯಂ ಫಲೇನ ತಾನ್ ಪರಿಚೇಷ್ಯಥ | 21 ಯೇ ಜನಾ ಮಾಂ ಪ್ರಭುಂ ವದನ್ತಿ, ತೇ ಸರ್ವೇಃ ಸ್ವರ್ಗರಾಜ್ಯಂ ಪ್ರವೇಕ್ಷ್ಯನ್ತಿ ತನ್ಮ, ಕಿನ್ತು ಯೋ ಮಾನವೋ ಮಮ ಸ್ವರ್ಗಸ್ವಸ್ಯ ಪಿತುರಿಷ್ಟಂ ಕರ್ಮ್ಯ ಕರೋತಿ ಸ ಏವ ಪ್ರವೇಕ್ಷ್ಯತಿ | 22 ತದ್ ದಿನೇ ಬಹವೋ ಮಾಂ ವದಿಷ್ಯನ್ತಿ, ಹೇ ಪ್ರಭೋ ಹೇ ಪ್ರಭೋ, ತವ ನಾಮ್ನಾ ಕಿಮಸ್ಮಾಮಿ ಭವಿಷ್ಯದ್ವಾಕ್ಯಂ ನ ವ್ಯಾಹೃತಂ? ತವ ನಾಮ್ನಾ ಭೂತಾಃ ಕಿಂ ನ ತ್ಯಾಜಿತಾಃ? ತವ ನಾಮ್ನಾ ಕಿಂ ನಾನಾದ್ಯುತಾನಿ ಕರ್ಮ್ಯಾಣಿ ನ ಕೃತಾನಿ? 23 ತದಾಹಂ ವದಿಷ್ಯಾಮಿ, ಹೇ ಕುಕರ್ಮ್ಯಕಾರಿಣೋ ಯುಷ್ಮಾನ್ ಅಹಂ ನ ವೇದ್ಮಿ, ಯೂಯಂ ಮತ್ಸಮೀಪಾದ್ ದೂರೀಭವತ | 24 ಯಃ ಕಶ್ಚಿತ್ ಮಮೈತಾಃ ಕಥಾಃ ಶ್ರುತ್ವಾ ಪಾಲಯತಿ, ಸ ಪಾಪಾಣೋಪರಿ ಗೃಹನಿರ್ಮೂತ್ರಾ ಜ್ಞಾನಿನಾ ಸಹ ಮಯೋಪಮೀಯತೇ | 25 ಯತೋ ವ್ಯಷ್ಟೌ ಸತ್ಯಾಮ್ ಅಪ್ಲಾವ ಆಗತೇ ವಾಯೌ ವಾತೇ ಚ ತೇಷು ತದೇಹಂ ಲಗ್ನೇಷು ಪಾಪಾಣೋಪರಿ ತಸ್ಯ ಭಿತ್ತೇಸ್ತನ್ಮ ಪತತಿ 26 ಕಿನ್ತು ಯಃ ಕಶ್ಚಿತ್ ಮಮೈತಾಃ ಕಥಾಃ ಶ್ರುತ್ವಾ ನ ಪಾಲಯತಿ ಸ ಸೈಕತೇ ಗೇಹನಿರ್ಮೂತ್ರಾ ಽಜ್ಞಾನಿನಾ ಉಪಮೀಯತೇ | 27 ಯತೋ ಜಲವ್ಯಷ್ಟೌ ಸತ್ಯಾಮ್ ಅಪ್ಲಾವ ಆಗತೇ ಪವನೇ ವಾತೇ ಚ ತೈ ಗ್ಯಹೇ ಸಮಾಘಾತೇ ತತ್ ಪತತಿ ತತ್ಪತನಂ ಮಹದ್ ಭವತಿ | 28 ಯೀಶುನ್ಯತೇಷು ವಾಕ್ಯೇಷು ಸಮಾಪಿತೇಷು ಮಾನವಾಸ್ತದೀಯೋಪದೇಶಮ್ ಆಶ್ಚರ್ಯ್ಯಂ ಮೇನಿರೇ | 29 ಯಸ್ಮಾತ್ ಸ ಉಪಾಧ್ಯಾಯಾ ಇವ ತಾನ್ ನೋಪದಿದೇಶ ಕಿನ್ತು ಸಮರ್ಥಪುರುಷಇವ ಸಮುಪದಿದೇಶ |

8 ಯದಾ ಸ ಪರ್ವತಾದ್ ಅವಾರೋಹತ್ ತದಾ ಬಹವೋ ಮಾನವಾಸ್ತತ್ಪಶ್ಯಾದ್ ವವ್ರಜುಃ | 2 ಏಕಃ ಕುಷ್ಠವಾನ್ ಆಗತ್ಯ ತಂ ಪ್ರಣಮ್ಯ ಬಭಾಷೇ, ಹೇ ಪ್ರಭೋ, ಯದಿ ಭವಾನ್ ಸಂಮನ್ಯತೇ, ತರ್ಹಿ ಮಾಂ ನಿರಾಮಯಂ ಕರ್ತುಂ ಶಕ್ನೋತಿ | 3 ತತೋ

ಯೀಶುಃ ಕರಂ ಪ್ರಸಾರ್ಯ ತಸ್ಯಾಙ್ಗಂ ಸ್ಪೃಶನ್ ವ್ಯಾಜಹಾರ, ಸಮನ್ವೇಹಂ ತ್ವಂ ನಿರಾಮಯೋ ಭವ; ತೇನ ಸ ತಕ್ಷಣಾತ್ ಕುಷ್ಠೇನಾಮೋಚಿ | 4 ತತೋ ಯೀಶುಸ್ತಂ ಜಗಾದ, ಅವಧೇಹಿ ಕಥಾಮೇತಾಂ ಕಶ್ಚಿದಪಿ ಮಾ ಬ್ರೂಹಿ, ಕಿನ್ನು ಯಾಜಕಸ್ಯ ಸನ್ನಿಧಿಂ ಗತ್ವಾ ಸ್ವಾತ್ಮಾನಂ ದರ್ಶಯ ಮನುಜೇಭ್ಯೋ ನಿಜನಿರಾಮಯತ್ವಂ ಪ್ರಮಾಣಯಿತುಂ ಮೂಸಾನಿರೂಪಿತಂ ದ್ರವ್ಯಮ್ ಉತ್ಸೃಜ ಚ | 5 ತದನನ್ತರಂ ಯೀಶುನಾ ಕಫರ್ನಾಕೂಮ್ಯಮನಿ ನಗರೇ ಪ್ರವಿಷ್ಟೇ ಕಶ್ಚಿತ್ ಶತಸೇನಾಪತಿಸ್ತತ್ಪಮೀಪಮ್ ಅಗತ್ಯ ವಿನೀಯ ಬಭಾಷೇ, 6 ಹೇ ಪ್ರಭೋ, ಮದೀಯ ಏಕೋ ದಾಸಃ ಪಕ್ಷಾಘಾತವ್ಯಾಧಿನಾ ಭೃಶಂ ವೃಥಿತಃ, ಸತು ಶಯನೀಯ ಆಸ್ತೇ | 7 ತದಾನೀಂ ಯೀಶುಸ್ತಸ್ಮೈ ಕಥಿತವಾನ್, ಅಹಂ ಗತ್ವಾ ತಂ ನಿರಾಮಯಂ ಕರಿಷ್ಯಾಮಿ | 8 ತತಃ ಸ ಶತಸೇನಾಪತಿಃ ಪ್ರತ್ಯವದತ್, ಹೇ ಪ್ರಭೋ, ಭವಾನ್ ಯತ್ ಮಮ ಗೇಹಮದ್ಯಂ ಯಾತಿ ತದ್ಯೋಗ್ಯಭಾಜನಂ ನಾಹಮಸ್ಮಿ; ವಾಜ್ರಾತ್ಯಮ್ ಆದಿಶತು, ತೇನೈವ ಮಮ ದಾಸೋ ನಿರಾಮಯೋ ಭವಿಷ್ಯತಿ | 9 ಯತೋ ಮಯಿ ಪರನಿದ್ವೇಷಪಿ ಮಮ ನಿದೇಶವಶ್ಯಾಃ ಕತಿ ಕತಿ ಸೇನಾಃ ಸನ್ನಿ, ತತ ಏಕಸ್ಮಿನ್ ಯಾಹೀತ್ಯುಕ್ತೇ ಸ ಯಾತಿ, ತದನ್ಯಸ್ಮಿನ್ ಏಹೀತ್ಯುಕ್ತೇ ಸ ಆಯಾತಿ, ತಥಾ ಮಮ ನಿಜದಾಸೇ ಕರ್ಮೈತತ್ ಕುರ್ವಿತ್ಯುಕ್ತೇ ಸ ತತ್ ಕರೋತಿ | 10 ತದಾನೀಂ ಯೀಶುಸ್ತಸ್ಮೈತತ್ ವಚೋ ನಿಶಮ್ಯ ವಿಸ್ಮಯಾಪನ್ನೋಽಭೂತ್; ನಿಜಪಶ್ಚಾದ್ಧಾಮಿನೋ ಮಾನವಾನ್ ಅವೋಚ್ಚ, ಯುಷ್ಮಾನ್ ತಥ್ಯಂ ವಚ್ಚಿ, ಇಸ್ರಾಯೇಲೀಯಲೋಕಾನಾಂ ಮದ್ಯೇಽಪಿ ನೈತಾದ್ಯತೋ ವಿಶ್ವಾಸೋ ಮಯಾ ಪ್ರಾಪ್ತಃ | 11 ಅನ್ಯಚ್ಛಾಹಂ ಯುಷ್ಮಾನ್ ವದಾಮಿ, ಬಹವಃ ಪೂರ್ವಸ್ಯಾಃ ಪಶ್ಚಿಮಾಯಾಶ್ಚ ದಿಶ ಆಗತ್ಯ ಇಬ್ರಾಹೀಮಾ ಇಸ್ರಾಕಾ ಯಾಕೂಬಾ ಚ ಸಾಕಮ್ ಮಿಲಿತ್ವಾ ಸಮುಪವೇಕ್ಷ್ಯನ್ತಿ; 12 ಕಿನ್ನು ಯತ್ರ ಸ್ಥಾನೇ ರೋದನದನ್ವಘರ್ಷಣೇ ಭವತಸ್ತಸ್ಮಿನ್ ಬಹಿರ್ಭೂತತಮಿಸ್ರೇ ರಾಜ್ಯಸ್ಯ ಸನ್ಮಾನಾ ನಿಕ್ಷೇಪ್ಯಂತೇ | 13 ತತಃ ಪರಂ ಯೀಶುಸ್ತಂ ಶತಸೇನಾಪತಿಂ ಜಗಾದ, ಯಾಹಿ, ತವ ಪ್ರತೀತ್ಸನುಸಾರತೋ ಮಜ್ಜಲಂ ಭೂಯಾತ್; ತದಾ ತಸ್ಮಿನ್ನೇವ ದಕ್ಷೇ ತದೀಯದಾಸೋ ನಿರಾಮಯೋ ಬಭೂವ | 14 ಅನನ್ತರಂ ಯೀಶುಃ ಪಿತರಸ್ಯ ಗೇಹಮುಪಸ್ಥಾಯ ಜ್ವರೇಣ ಪೀಡಿತಾಂ ಶಯನೀಯಸ್ಥಿತಾಂ ತಸ್ಯ ಶ್ವಶ್ರೂಂ ವೀಕ್ಷಾಞ್ಚಕ್ರೇ | 15 ತತಸ್ತೇನ ತಸ್ಯಾಃ ಕರಸ್ಯ ಸ್ಪೃಷ್ಟತವಾತ್ ಜ್ವರಸ್ತಾಂ ತತ್ಪಾಜ, ತದಾ ಸಾ ಸಮುತ್ಥಾಯ ತಾನ್ ಸಿಷೇವೇ | 16 ಅನನ್ತರಂ ಸನ್ಧಾಯಾಂ ಸತ್ಯಾಂ ಬಹುತೋ ಭೂತಗ್ರಸ್ತಮನುಜಾನ್ ತಸ್ಯ ಸಮೀಪಮ್ ಆನಿನ್ಯುಃ ಸ ಚ ವಾಕ್ಯೇನ ಭೂತಾನ್ ತ್ಯಾಜಯಾಮಾಸ, ಸರ್ವಪ್ರಕಾರಪೀಡಿತಜನಾಂಶ್ಚ ನಿರಾಮಯಾನ್ ಚಕಾರ; 17 ತಸ್ಮಾತ್, ಸರ್ವಾ ದುರ್ಬಲತಾಸ್ಯಾಕಂ ತೇನೈವ ಪರಿಧಾರಿತಾ | ಅಸ್ಯಾಕಂ ಸಕಲಂ ವ್ಯಾಧಿಂ ಸಏವ ಸಂಗೃಹೀತವಾನ್ | ಯದೇತದ್ವಚನಂ ಯಿಶಯಿಯಭವಿಷ್ಯದ್ವಾದ್ವಾದಿನೋಕ್ತಮಾಸೀತ್, ತತ್ತದಾ ಸಫಲಮಭವತ್ | 18 ಅನನ್ತರಂ ಯೀಶುಶ್ಚತುರ್ದಿಕ್ಷು ಜನನಿವಹಂ ವಿಲೋಕ್ಯ ತಟಿನ್ಯಾಃ ಪಾರಂ ಯಾತುಂ ಶಿಷ್ಯಾನ್ ಆದಿದೇಶ | 19 ತದಾನೀಮ್ ಏಕ ಉಪಾಧ್ಯಾಯ ಆಗತ್ಯ ಕಥಿತವಾನ್, ಹೇ ಗುರೋ, ಭವಾನ್ ಯತ್ರ ಯಾಸ್ಯತಿ ತತ್ರಾಹಮಪಿ ಭವತಃ ಪಶ್ಚಾದ್ ಯಾಸ್ಯಾಮಿ | 20 ತತೋ ಯೀಶು ಜಗಾದ, ಕ್ರೋಷ್ಷುಃ ಸ್ಥಾತುಂ ಸ್ಥಾನಂ ವಿದ್ಯತೇ, ವಿಹಾಯಸೋ ವಿಹಜ್ಜಮಾನಾಂ ನೀಡಾನಿ ಚ ಸನ್ನಿ; ಕಿನ್ನು ಮನುಷ್ಯಪುತ್ರಸ್ಯ ಶಿರಃ ಸ್ಥಾಪಯಿತುಂ ಸ್ಥಾನಂ ನ ವಿದ್ಯತೇ | 21 ಅನನ್ತರಮ್ ಅಪರ ಏಕಃ ಶಿಷ್ಯಸ್ತಂ ಬಭಾಷೇ, ಹೇ ಪ್ರಭೋ, ಪ್ರಥಮತೋ ಮಮ ಪಿತರಂ ಶೃಶಾನೇ ನಿಧಾತುಂ ಗಮನಾರ್ಥಂ ಮಾಮ್ ಅನುಮನ್ಯಸ್ವ | 22 ತತೋ ಯೀಶುರುಕ್ತವಾನ್ ಮೃತಾ ಮೃತಾನ್ ಶೃಶಾನೇ ನಿದಧತು, ತ್ವಂ ಮಮ ಪಶ್ಚಾದ್ ಆಗಚ್ಛ | 23 ಅನನ್ತರಂ ತಸ್ಮಿನ್ ನಾವಮಾರೂಢೇ ತಸ್ಯ ಶಿಷ್ಯಾಸ್ತತ್ಪಶ್ಚಾತ್ ಜಗ್ಮುಃ | 24 ಪಶ್ಚಾತ್ ಸಾಗರಸ್ಯ ಮದ್ಯಂ ತೇಷು ಗತೇಷು ತಾದ್ಯಶಃ ಪ್ರಬಲೋ ಝಿಞ್ಚಿಸಿಲ ಉದತಿಷ್ಠತ್, ಯೇನ ಮಹಾತರಜ್ಜ ಉತ್ಥಾಯ ತರಣಿಂ ಛಾದಿತವಾನ್, ಕಿನ್ನು ಸ ನಿಧಿತ ಆಸೀತ್ | 25 ತದಾ ಶಿಷ್ಯಾ ಆಗತ್ಯ ತಸ್ಯ ನಿದಾಭಜ್ಜಂ ಕೃತ್ವಾ ಕಥಯಾಮಾಸುಃ, ಹೇ ಪ್ರಭೋ, ವಯಂ ಪ್ಪಿಯಾಮಹೇ, ಭವಾನ್ ಅಸ್ಯಾಕಂ ಪ್ರಾಣಾನ್ ರಕ್ಷತು | 26 ತದಾ ಸ ತಾನ್ ಉಕ್ತವಾನ್, ಹೇ ಅಲ್ಪವಿಶ್ವಾಸಿನೋ ಯೂಯಂ ಕುತೋ ವಿಭೀಥ? ತತಃ ಸ ಉತ್ಥಾಯ ವಾತಂ ಸಾಗರಜ್ಜ ತರ್ಜಯಾಮಾಸ, ತತೋ ನಿರ್ವಾತಮಭವತ್ | 27 ಅಪರಂ ಮನುಜಾ ವಿಸ್ಮಯಂ ವಿಲೋಕ್ಯ ಕಥಯಾಮಾಸುಃ, ಅಹೋ ವಾತಸರಿತ್ವತೇ ಅಸ್ಯ ಕಿಮಾಜ್ಞಾಗ್ರಹೀತೌ? ಕೀದೃಶೋಽಯಂ ಮಾನವಃ | 28 ಅನನ್ತರಂ ಸ ಪಾರಂ ಗತ್ವಾ ಗಿದೇರೀಯದೇಶಮ್ ಉಪಸ್ಥಿತವಾನ್; ತದಾ ದ್ವೈ ಭೂತಗ್ರಸ್ತಮನುಜೌ ಶೃಶಾನಸ್ಥಾನಾದ್ ಬಹಿರ್ಭೂತ್ವಾ ತಂ ಸಾಕ್ಷಾತ್ ಕೃತವನ್ತೌ, ತಾವೇತಾದ್ಯಶೌ ಪ್ರಚಕ್ಷಾಂವಾಸ್ತಾಂ ಯತ್ ತೇನ ಸ್ಥಾನೇನ ಕೋಪಿ ಯಾತುಂ ನಾಶಕ್ನೋತ್ | 29 ತಾವುಚ್ಯೇಃ ಕಥಯಾಮಾಸತುಃ, ಹೇ ಈಶ್ವರಸ್ಯ ಸೂನೋ ಯೀಶೋ, ತ್ವಯಾ ಸಾಕಮ್ ಅವಯೋಃ ಕಃ ಸಮ್ಯನ್ಯಃ? ನಿರೂಪಿತಕಾಲಾತ್ ಪ್ರಾಗೇವ ಕಿಮಾವಾಭ್ಯಾಂ ಯಾತನಾಂ ದಾತುಮ್ ಅತ್ರಾಗತೋಸಿ? 30 ತದಾನೀಂ ತಾಭ್ಯಾಂ ಕಿಚ್ಚಿದ್ ದೂರೇ ವರಾಹಾಣಾಮ್ ಏಕೋ ಮಹಾಪ್ರಬೋಽಚರತ್ | 31 ತತೋ ಭೂತೌ ತೌ ತಸ್ಯಾನಿಹೇ ವಿನೀಯ ಕಥಯಾಮಾಸತುಃ, ಯದ್ಭಾವಾಂ ತ್ಯಾಜಯಿಸಿ, ತರ್ಹಿ ವರಾಹಾಣಾಂ ಮದ್ಯೇವಜಮ್ ಆವಾಂ ಪ್ರೇರಯ | 32 ತದಾ ಯೀಶುರವದತ್ ಯಾತಂ, ಅನನ್ತರಂ ತೌ ಯದಾ ಮನುಜೌ ವಿಹಾಯ ವರಾಹಾನ್ ಆಶ್ರಿತವನ್ತೌ,

ತದಾ ತೇ ಸರ್ವೇ ವರಾಹಾ ಉಚ್ಚಸ್ಥಾನಾತ್ ಮಹಾಜವೀನ ಧಾವನ್ತಃ ಸಾಗರೀಯತೋರಯೇ ಮಜ್ಜನ್ದೋ ಮಮ್ತುಃ | 33 ತತೋ ವರಾಹರಕ್ಷಕಾಃ ಪಲಾಯಮಾನಾ ಮಧ್ಯೇನಗರಂ ತೌ ಭೂತಗ್ರಸ್ತೌ ಪ್ರತಿ ಯದ್ಯದ್ ಅಘಟತ, ತಾಃ ಸರ್ವವಾರ್ತಾ ಅವದನ್ | 34 ತತೋ ನಾಗರಿಕಾಃ ಸರ್ವೇ ಮನುಜಾ ಯೀಶುಂ ಸಾಕ್ಷಾತ್ ಕರ್ತುಂ ಬಹಿರಾಯಾತಾಃ ತನ್ವ ವಿಲೋಕ್ಯ ಪ್ರಾರ್ಥಯಾನ್ವಕ್ರೀ ಭವಾನ್ ಅಸ್ಮಾಕಂ ಸೀಮಾತೋ ಯಾತು |

9 ಅನನ್ತರಂ ಯೀಶು ನೌಕಾಮಾರುಹ್ಯ ಪುನಃ ಪಾರಮಾಗತ್ಯ ನಿಜಗ್ರಾಮಮ್ ಆಯಯೌ | 2 ತತಃ ಕತಿಪಯಾ ಜನಾ ಏಕಂ ಪಕ್ಷಾಘಾತಿನಂ ಸ್ವಟೋಪರಿ ಶಾಯಯಿತ್ವಾ ತತ್ಸಮೀಪಮ್ ಆನಯನ್; ತತೋ ಯೀಶುಸ್ತೇಷಾಂ ಪ್ರತೀತಿಂ ವಿಜ್ಞಾಯ ತಂ ಪಕ್ಷಾಘಾತಿನಂ ಜಗಾದ, ಹೇ ಪುತ್ರ, ಸುಸ್ಥಿರೋ ಭವ, ತವ ಕಲುಷಸ್ಯ ಮರ್ಷಣಂ ಜಾತಮ್ | 3 ತಾಂ ಕಥಾಂ ನಿಶಮ್ಯ ಕಿಯನ್ತ ಉಪಾಧ್ಯಾಯಾ ಮನಃಸು ಚಿಂತವನ್ತ ಏಷ ಮನುಜ ಈಶ್ವರಂ ನಿಂತಿ | 4 ತತಃ ಸ ತೇಷಾಮ್ ಏತಾದೃಶೀಂ ಚಿಂತಾಂ ವಿಜ್ಞಾಯ ಕಥಿತವಾನ್, ಯೂಯಂ ಮನಃಸು ಕೃತ ಏತಾದೃಶೀಂ ಕುಚಿಂತಾಂ ಕುರುಥ? 5 ತವ ಪಾಪಮರ್ಷಣಂ ಜಾತಂ, ಯದ್ವಾ ತ್ವಮುತ್ಥಾಯ ಗಚ್ಛ, ದ್ವಯೋರನಯೋ ವಾರ್ತಕಯೋಃ ಕಿಂ ವಾಕ್ಯಂ ವಕ್ತುಂ ಸುಗಮಂ? 6 ಕಿನ್ತು ಮೇದಿನ್ಯಾಂ ಕಲುಷಂ ಕ್ಷಮಿತುಂ ಮನುಜಸುತಸ್ಯ ಸಾಮರ್ಥ್ಯಮಸ್ತೀತಿ ಯೂಯಂ ಯಥಾ ಜಾನೀಥ, ತದರ್ಥಂ ಸ ತಂ ಪಕ್ಷಾಘಾತಿನಂ ಗದಿತವಾನ್, ಉತ್ತಿಷ್ಠ, ನಿಜಶಯನೀಯಂ ಆದಾಯ ಗೇಹಂ ಗಚ್ಛ | 7 ತತಃ ಸ ತತ್ಕ್ಷಣಾದ್ ಉತ್ಥಾಯ ನಿಜಗೇಹಂ ಪ್ರಸ್ಥಿತವಾನ್ | 8 ಮಾನವಾ ಇತ್ಥಂ ವಿಲೋಕ್ಯ ವಿಸ್ಮಯಂ ಮೇನಿರೇ, ಈಶ್ವರೇಣ ಮಾನವಾಯ ಸಾಮರ್ಥ್ಯಮ್ ಈದೃಶಂ ದತ್ತಂ ಇತಿ ಕಾರಣಾತ್ ತಂ ಧನ್ಯಂ ಬಭಾಷಿರೇ ಚ | 9 ಅನನ್ತರಂ ಯೀಶುಸ್ತತ್ಸಾನ್ದಾದ್ ಗಚ್ಛನ್ ಗಚ್ಛನ್ ಕರಸಂಗ್ರಹಸ್ಥಾನೇ ಸಮುಪವಿಷ್ಯಂ ಮಥಿನಾಮಾನಮ್ ಏಕಂ ಮನುಜಂ ವಿಲೋಕ್ಯ ತಂ ಬಭಾಷೇ, ಮಮ ಪಶ್ಚಾದ್ ಆಗಚ್ಛ, ತತಃ ಸ ಉತ್ಥಾಯ ತಸ್ಯ ಪಶ್ಚಾದ್ ವವ್ರಾಜ | 10 ತತಃ ಪರಂ ಯೀಶೌ ಗೃಹೇ ಭೋಕ್ತುಮ್ ಉಪವಿಷ್ಠೇ ಬಹವಃ ಕರಸಂಗ್ರಾಹಿಣಃ ಕಲುಷಿಣಶ್ಚ ಮಾನವಾ ಆಗತ್ಯ ತೇನ ಸಾಕಂ ತಸ್ಯ ಶಿಷ್ಯಶ್ಚ ಸಾಕಮ್ ಉಪವಿಶುಃ | 11 ಫಿರೂಶಿನಸ್ತದ್ ದೃಷ್ಟ್ವಾ ತಸ್ಯ ಶಿಷ್ಯಾನ್ ಬಭಾಷಿರೇ, ಯುಷ್ಮಾಕಂ ಗುರುಃ ಕಿಂ ನಿಮಿತ್ತಂ ಕರಸಂಗ್ರಾಹಿಣಃ ಕಲುಷಿಭಿಶ್ಚ ಸಾಕಂ ಭುಂಕ್ತೇ? 12 ಯೀಶುಸ್ತತ್ ಶ್ರುತ್ವಾ ತಾನ್ ಪ್ರತ್ಯವದತ್, ನಿರಾಮಯಲೋಕಾನಾಂ ಚಿಕಿತ್ಸಕೇನ ಪ್ರಯೋಜನಂ ನಾಸ್ತಿ, ಕಿನ್ತು ಸಾಮಯಲೋಕಾನಾಂ ಪ್ರಯೋಜನಮಾಸ್ತೇ | 13 ಅತೋ ಯೂಯಂ ಯಾತ್ವಾ ವಚನಸ್ಯಾಸ್ಪರ್ಧಂ ಶಿಕ್ಷದ್ವಮ್, ದಯಾಯಾಂ ಮೇ ಯಥಾ ಪ್ರೀತಿ ಸ ನ ತಥಾ ಯಜ್ಞಕರ್ಮಣಿ | ಯತೋಽಹಂ ಧಾರ್ಮಿಕಾನ್ ಆಹ್ವಾತುಂ ನಾಗತೋಽಸ್ಮಿ ಕಿನ್ತು ಮನಃ ಪರಿವರ್ತಯಿತುಂ ಪಾಪಿನ ಆಹ್ವಾತುಮ್ ಆಗತೋಽಸ್ಮಿ | 14 ಅನನ್ತರಂ ಯೋಹನಃ ಶಿಷ್ಯಾಸ್ತಸ್ಯ ಸಮೀಪಮ್ ಆಗತ್ಯ ಕಥಯಾಮಾಸುಃ, ಫಿರೂಶಿನೋ ವಯನ್ವು ಪುನಃ ಪುನರುಪವಸಾಮುಃ, ಕಿನ್ತು ತವ ಶಿಷ್ಯಾ ನೋಪವಸನ್ತಿ, ಕುತಃ? 15 ತದಾ ಯೀಶುಸ್ತಾನ್ ಅವೋಚತ್ ಯಾವತ್ ಸಖೀನಾಂ ಸಂಜ್ಞೇ ಕನ್ಯಾಯಾ ವರಸ್ತಿಷ್ಠತಿ, ತಾವತ್ ಕಿಂ ತೇ ವಿಲಾಪಂ ಕರ್ತುಂ ಶಕ್ಯವನ್ತಿ? ಕಿನ್ತು ಯದಾ ತೇಷಾಂ ಸಂಜ್ಞಾದ್ ವರಂ ನಯನ್ತಿ, ತಾದೃಶಃ ಸಮಯ ಆಗಮಿಷ್ಯತಿ, ತದಾ ತೇ ಉಪವತ್ಸನ್ತಿ | 16 ಪುರಾತನವಸನೇ ಕೋಪಿ ನವೀನವಸ್ತ್ರಂ ನ ಯೋಜಯತಿ, ಯಸ್ಮಾತ್ ತೇನ ಯೋಜಿತೇನ ಪುರಾತನವಸನಂ ಛಿನತ್ತಿ ತಚ್ಚಿದೃಶ್ಯ ಬಹುಕುತಿತಂ ದೃಶ್ಯತೇ | 17 ಅನ್ಯಥಾ ಪುರಾತನಕುತ್ನಾಂ ಕೋಪಿ ನವಾನಗೋಸ್ತನೀರಸಂ ನ ನಿದಧಾತಿ, ಯಸ್ಮಾತ್ ತಥಾ ಕೃತೇ ಕುತೂರ್ವಿರ್ಯಯೇ ತೇನ ಗೋಸ್ತನೀರಸಃ ಪತತಿ ಕುತೂಶ್ಚ ನಶ್ಯತಿ; ತಸ್ಮಾತ್ ನವೀನಾಯಾಂ ಕುತ್ನಾಂ ನವೀನೋ ಗೋಸ್ತನೀರಸಃ ಸ್ಥಾಪ್ಯತೇ, ತೇನ ದ್ವಯೋರವನಂ ಭವತಿ | 18 ಅಪರಂ ತೇನೈತತ್ಕಥಾಕಥನಕಾಲೇ ಏಕೋಽಧಿಪತಿಸ್ತಂ ಪ್ರಣಮ್ಯ ಬಭಾಷೇ, ಮಮ ದುಹಿತಾ ಪ್ರಾಯೇಣೈತಾವತ್ಕಾಲೇ ಮೃತಾ, ತಸ್ಮಾದ್ ಭವಾನಾಗತ್ಯ ತಸ್ಯಾ ಗಾತ್ರೇ ಹಸ್ತಮರ್ಪಯತು, ತೇನ ಸಾ ಜೀವಿಷ್ಯತಿ | 19 ತದಾನೀಂ ಯೀಶುಃ ಶಿಷ್ಯೈಃ ಸಾಕಮ್ ಉತ್ಥಾಯ ತಸ್ಯ ಪಶ್ಚಾದ್ ವವ್ರಾಜ | 20 ಇತ್ಯನನ್ತರೇ ದ್ವಾದಶವತ್ಸರಾನ್ ಯಾವತ್ ಪ್ರದರಾಮಯೇನ ಶೀರ್ಣಿಕಾ ನಾರೀ ತಸ್ಯ ಪಶ್ಚಾದ್ ಆಗತ್ಯ ತಸ್ಯ ವಸನಸ್ಯ ಗ್ರನ್ಥಿಂ ಪಸ್ಪರ್ಶ; 21 ಯಸ್ಮಾತ್ ಮಯಾ ಕೇವಲಂ ತಸ್ಯ ವಸನಂ ಸ್ಪೃಷ್ಟ್ವಾ ಸ್ವಾಸ್ಥ್ಯಂ ಪ್ರಾಪ್ಯತೇ, ಸಾ ನಾರೀತಿ ಮನಸಿ ನಿಶ್ಚಿತವತೀ | 22 ತತೋ ಯೀಶುರ್ವದನಂ ಪರಾವರ್ತೃ ತಾಂ ಜಗಾದ, ಹೇ ಕನ್ಯೇ, ತ್ವಂ ಸುಸ್ಥಿರಾ ಭವ, ತವ ವಿಶ್ವಾಸಸ್ತಾಂ ಸ್ವಸ್ಥಾಮಕಾರ್ಷೀತ್ | ಏತದ್ವಾಕ್ಯೇ ಗದಿತಏವ ಸಾ ಯೋಷಿತ ಸ್ವಸ್ಥಾಭೂತ್ | 23 ಅಪರಂ ಯೀಶುಸ್ತಸ್ಯಾದ್ಯಕ್ಷಸ್ಯ ಗೇಹಂ ಗತ್ವಾ ವಾದಕಪ್ರಭೃತೀನ್ ಹೂನ್ ಲೋಕಾನ್ ಶಬ್ದಾಯಮಾನಾನ್ ವಿಲೋಕ್ಯ ತಾನ್ ಅವದತ್, 24 ಪನ್ಯಾನಂ ತ್ವಜ, ಕನ್ಯೇಯಂ ನಾಮ್ರಿಯತ ನಿಧ್ರಾಸ್ತೇ; ಕಥಾಮೇತಾಂ ಶ್ರುತ್ವಾ ತೇ ತಮುಪಜಹಸುಃ | 25 ಕಿನ್ತು ಸರ್ವೇಷು ಬಹಿಷ್ಕೃತೇಷು ಸೋಽಭ್ಯನ್ತರಂ ಗತ್ವಾ ಕನ್ಯಾಯಾಃ ಕರಂ ದೃಶಿತವಾನ್, ತೇನ ಸೋದತಿಷ್ಠತ್; 26 ತತಸ್ತತ್ಕರ್ಮಣೋ ಯಶಃ ಕೃತ್ಸಂ ತಂ ದೇಶಂ ವ್ಯಾಪ್ತವತ್ |

27 ತತಃ ಪರಂ ಯೀಶುಸ್ತಸ್ಮಾತ್ ಸ್ನಾನಾದ್ ಯಾತ್ರಾಂ ಚಕಾರ; ತದಾ ಹೇ ದಾಯೂದಃ ಸನ್ನಾನ, ಅಸ್ಮಾನ್ ದಯಸ್ವ, ಇತಿ ವದನ್ತೌ ದ್ವೌ ಜನಾವನ್ತೌ ಪ್ರೋಚ್ಯುರಾಹೂಯನ್ತೌ ತತ್ಪಶ್ಚಾದ್ ವವ್ರಜತುಃ | 28 ತತೋ ಯೀಶೌ ಗೇಹಮದ್ಧಂ ಪ್ರವಿಷ್ಟಂ ತಾವಪಿ ತಸ್ಯ ಸಮೀಪಮ್ ಉಪಸ್ಥಿತವನ್ತೌ, ತದಾನೀಂ ಸ ತೌ ಪೃಷ್ಠವಾನ್ ಕರ್ಮೈತತ್ ಕರ್ತುಂ ಮಮ ಸಾಮರ್ಥ್ಯಮ್ ಅಸ್ತೇ, ಯುವಾಂ ಕಿಮಿತಿ ಪ್ರತೀಧಃ? ತದಾ ತೌ ಪ್ರತ್ಯುಚತುಃ, ಸತ್ಯಂ ಪ್ರಭೋ | 29 ತದಾನೀಂ ಸ ತಯೋ ಲೋಚನಾನಿ ಸ್ಪೃಶನ್ ಬಭಾಷೇ, ಯುವಯೋಃ ಪ್ರತೀತ್ಯನುಸಾರಾದ್ ಯುವಯೋ ಮರ್ಜಲಂ ಭೂಯಾತ್ | ತೇನ ತತ್ಕ್ಷಣಾತ್ ತಯೋ ನೇತ್ರಾಣಿ ಪ್ರಸನ್ನಾನ್ವಭವನ್, 30 ಪಶ್ಚಾದ್ ಯೀಶುಸ್ತೌ ದೃಢಮಾಜ್ಞಾಪ್ಯ ಜಗಾದ, ಅವಧತ್ತಮ್ ಏತಾಂ ಕಥಾಂ ಕೋಪಿ ಮನುಜೋ ಮ ಜಾನೀಯಾತ್ | 31 ಕಿನ್ನು ತೌ ಪ್ರಸ್ಥಾಯ ತಸ್ಮಿನ್ ಕೃತ್ವೇ ದೇಶೇ ತಸ್ಯ ಕೀರ್ತಿಂ ಪ್ರಕಾಶಯಾಮಾಸತುಃ | 32 ಅಪರಂ ತೌ ಬಹಿಯಾರ್ತ ಏತಸ್ಮಿನ್ನನರೇ ಮನುಜಾ ಏಕಂ ಭೂತಗ್ರಸ್ತಮೂಕಂ ತಸ್ಯ ಸಮೀಪಮ್ ಅನೀತವನ್ | 33 ತೇನ ಭೂತೇ ತ್ಯಾಜಿತೇ ಸ ಮೂಕಃ ಕಥಾಂ ಕಥಯಿತುಂ ಪ್ರಾರಭತ, ತೇನ ಜನಾ ವಿಸ್ಮಯಂ ವಿಜ್ಞಾಯ ಕಥಯಾಮಾಸುಃ, ಇಸ್ರಾಯೇಲೋ ವಂಶೇ ಕದಾಪಿ ನೇದ್ಯಗದೃಶ್ಯತ; 34 ಕಿನ್ನು ಫಿರೂಶಿನಃ ಕಥಯಾಚ್ಛುಕ್ತುಃ ಭೂತಾಧಿಪತಿನಾ ಸ ಭೂತಾನ್ ತ್ಯಾಜಯತಿ | 35 ತತಃ ಪರಂ ಯೀಶುಸ್ತೇಷಾಂ ಭಜನಭವನ ಉಪದಿಶನ್ ರಾಜ್ಯಸ್ಯ ಸುಸಂವಾದಂ ಪ್ರಚಾರಯನ್ ಲೋಕಾನಾಂ ಯಸ್ಯ ಯ ಅವಯೋ ಯಾ ಚ ಪೀಡಾಸೀತ್, ತಾನ್ ಶಮಯನ್ ಶಮಯಂಶ್ಚ ಸರ್ವಾಣಿ ನಗರಾಣಿ ಗ್ರಾಮಾಂಶ್ಚ ಬಭ್ರಾವು | 36 ಅನ್ಯಥಾ ಮನುಜಾನ್ ವ್ಯಾಕುಲಾನ್ ಅರಕ್ಷಕಮೇಷಾನಿವ ಚ ತ್ಯಕ್ತಾನ್ ನಿರೀಕ್ಷ್ಯ ತೇಷು ಕಾರುಣಿಕಃ ಸನ್ ಶಿಷ್ಯಾನ್ ಅವದತ್, 37 ಶಸ್ಯಾನಿ ಪ್ರಚುರಾಣಿ ಸನ್ನಿ, ಕಿನ್ನು ಭೇತ್ತಾರಃ ಸ್ಪೋಕಾಃ | 38 ಕ್ಷೇತ್ರಂ ಪ್ರತ್ಯಪರಾನ್ ಭೇದಕಾನ್ ಪ್ರಹೇತುಂ ಶಸ್ಯಸ್ವಾಮಿನಂ ಪ್ರಾರ್ಥಯದ್ವಮ್ |

10 ಅನನ್ತರಂ ಯೀಶು ದ್ವಾರದಶಶಿಷ್ಯಾನ್ ಆಹೂಯಾಮೇಧ್ಯಭೂತಾನ್ ತ್ಯಾಜಯಿತುಂ ಸರ್ವಪ್ರಕಾರರೋಗಾನ್ ಪೀಡಾಶ್ಚ ಶಮಯಿತುಂ ತೇಭ್ಯಃ ಸಾಮರ್ಥ್ಯಮದಾತ್ | 2 ತೇಷಾಂ ದ್ವಾದಶಪ್ರೇಷ್ಯಾಣಾಂ ನಾಮಾನ್ಯೇತಾನಿ | ಪ್ರಥಮಂ ಶಿಮೋನ್ ಯಂ ಪಿತರಂ ವದನ್ನಿ, ತತಃ ಪರಂ ತಸ್ಯ ಸಹಜ ಅನ್ವಿಯಃ, ಸಿವದಿಯಸ್ಯ ಪುತ್ರೋ ಯಾಕೂಬ್ | 3 ತಸ್ಯ ಸಹಜೋ ಯೋಹಾನ್; ಫಿಲಿಪ್ ಬಧ್ರಲಮಯ್ ಥೋಮಾಃ ಕರಸಂಗ್ರಾಹೀ ಮಥಿಃ, ಅಲ್ಫೇಯಪುತ್ರೋ ಯಾಕೂಬ್, 4 ಕಿನಾನೀಯಃ ಶಿಮೋನ್, ಯ ಈಷ್ವರಿಯೋತೀಯಯಿಹೂದಾಃ ಖ್ರೀಷ್ಟಂ ಪರಕರೇಽರ್ಪಯತ್ | 5 ಏತಾನ್ ದ್ವಾದಶಶಿಷ್ಯಾನ್ ಯೀಶುಃ ಪ್ರೇಷಯನ್ ಇತ್ಯಾಜ್ಞಾಪಯತ್, ಯೂಯಮ್ ಅನ್ಯದೇಶೀಯಾನಾಂ ಪದವೀಂ ಶೇಮಿರೋಣೀಯಾನಾಂ ಕಿಮಪಿ ನಗರಾಣಿ ನ ಪ್ರವಿಶ್ಯೇ | 6 ಇಸ್ರಾಯೇಲೋತ್ರಸ್ಯ ಹಾರಿತಾ ಯೇ ಯೇ ಮೇಷಾಸ್ತೇಷಾಮೇವ ಸಮೀಪಂ ಯಾತ | 7 ಗತ್ತಾ ಗತ್ತಾ ಸ್ವರ್ಗಸ್ಯ ರಾಜತ್ವಂ ಸವಿಧಮಭವತ್, ಏತಾಂ ಕಥಾಂ ಪ್ರಚಾರಯತ | 8 ಅಮಯಗ್ರಸ್ತಾನ್ ಸ್ಪಸ್ಥಾನ್ ಕುರುತ, ಕುಷ್ಠಿನಃ ಪರಿಷ್ಕುರುತ, ಮೃತಲೋಕಾನ್ ಜೀವಯತ, ಭೂತಾನ್ ತ್ಯಾಜಯತ, ವಿನಾ ಮೂಲ್ಯಂ ಯೂಯಮ್ ಅಲಭಧ್ವಂ ವಿನ್ಯವ ಮೂಲ್ಯಂ ವಿಶ್ರಾಣಯತ | 9 ಕಿನ್ನು ಸ್ತೇಷಾಂ ಕಟಿಬನ್ಯೇಷು ಸ್ವರ್ಣರೂಪತಾಮ್ರಾಣಾಂ ಕಿಮಪಿ ನ ಗೃಹ್ಣೀತ | 10 ಅನ್ಯಚ್ಚ ಯಾತ್ರಾಯೈ ಚೇಲಸಮ್ಮುಟಂ ವಾ ದ್ವಿತೀಯವಸನಂ ವಾ ಪಾದುಕೇ ವಾ ಯಷ್ಟಿಃ, ಏತಾನ್ ಮಾ ಗೃಹ್ಣೀತ, ಯತಃ ಕಾರ್ಯಕೃತ್ ಭರ್ತುಂ ಯೋಗ್ಯೋ ಭವತಿ | 11 ಅಪರಂ ಯೂಯಂ ಯತ್ ಪುರಂ ಯಥಾ ಗ್ರಾಮಂ ಪ್ರವಿಶಥ, ತತ್ರ ಯೋ ಜನೋ ಯೋಗ್ಯಪಾತ್ರಂ ತಮವಗತ್ಯ ಯಾನಕಾಲಂ ಯಾವತ್ ತತ್ರ ತಿಷ್ಠತ | 12 ಯದಾ ಯೂಯಂ ತದ್ಗೇಹಂ ಪ್ರವಿಶಥ, ತದಾ ತಮಾಶಿಷಂ ವದತ | 13 ಯದಿ ಸ ಯೋಗ್ಯಪಾತ್ರಂ ಭವತಿ, ತರ್ಹಿ ತತ್ರಲ್ಯಾಣಂ ತಸ್ಮೈ ಭವಿಷ್ಯತಿ, ನೋಚೇತ್ ಸಾಶೀರ್ಯುಷ್ಣಭ್ಯಮೇವ ಭವಿಷ್ಯತಿ | 14 ಕಿನ್ನು ಯೇ ಜನಾ ಯುಷ್ಮಾಕಮಾತಿಥ್ಯಂ ನ ವಿದಧತಿ ಯುಷ್ಮಾಕಂ ಕಥಾಚ್ಛು ನ ಶೃಣ್ವನ್ತಿ ತೇಷಾಂ ಗೇಹಾತ್ ಪುರಾದ್ವಾ ಪ್ರಸ್ಥಾನಕಾಲೇ ಸ್ವಪದೂಲೀಃ ಪಾತಯತ | 15 ಯುಷ್ಮಾನಹಂ ತದ್ಧಂ ವಚ್ಚಿ ವಿಚಾರದಿನೇ ತತ್ಪರಸ್ಯ ದಶಾತಃ ಸಿದೋಮಮೋರಾಪುರಯೋರ್ದಶಾ ಸಹ್ಯತರಾ ಭವಿಷ್ಯತಿ | 16 ಪಶ್ಯತ, ವ್ಯಕ್ತಯೂಥಮದ್ಯೇ ಮೇಷಃ ಯಥಾವಿಸ್ತಥಾ ಯುಷ್ಮಾನ್ ಪ್ರಬಿಹೋಮಿ, ತಸ್ಮಾದ್ ಯೂಯಮ್ ಅಹಿರಿವ ಸತರ್ಕಾಃ ಕಪೋತಾಇವಾಹಿಂಸಕಾ ಭವತ | 17 ನ್ಯುಭ್ಯಃ ಸಾವಧಾನಾ ಭವತ; ಯತಸ್ತೈ ಯೂರ್ಯಂ ರಾಜಸಂಸದಿ ಸಮರ್ಪಿಷ್ಯದ್ಯೇ ತೇಷಾಂ ಭಜನಗೇಹೇ ಪ್ರಹಾರಿಷ್ಯದ್ಯೇ | 18 ಯೂಯಂ ಮನ್ನಾಮಹೇತೋಃ ಶಾಸ್ತ್ರಾಣಾಂ ರಾಜಾಚ್ಛು ಸಮಕ್ಷಂ ತಾನನ್ಯದೇಶಿನಶ್ಚಾಧಿ ಸಾಕ್ಷಿತ್ವಾರ್ಥಮಾನೇಷ್ಯದ್ಯೇ | 19 ಕಿನ್ನುತ್ವಂ ಸಮರ್ಪಿತಾ ಯೂಯಂ ಕಥಂ ಕಿಮುತ್ತರಂ ವಕ್ಷ್ಯಥ ತತ್ರ ಮಾ ಚಿನ್ಯಂತ, ಯತಸ್ತದಾ ಯುಷ್ಮಾಭಿ ಯರ್ವ ವಕ್ತವ್ಯಂ ತತ್ ತದ್ಗಣ್ಣೇ ಯುಷ್ಮನ್ಯಃ ಸು ಸಮಪಸ್ಥಾಸ್ಯತಿ | 20 ಯಸ್ಮಾತ್ ತದಾ ಯೋ ವಕ್ಷ್ಯತಿ ಸ ನ ಯೂಯಂ ಕಿನ್ನು ಯುಷ್ಮಾಕಮನ್ತರಸ್ಯಃ ಪಿತ್ರಾತ್ಮಾ | 21 ಸಹಜಃ ಸಹಜಂ ತಾತಃ ಸುತಚ್ಛು ಮೃತೌ ಸಮರ್ಪಯಿಷ್ಯತಿ, ಅಪತ್ಯಾಗಿ ಸ್ವಸ್ತಪಿತ್ರೋ ವಿಪ್ರಕ್ಷೇಭೂಯ ತೌ ಘಾತಯಿಷ್ಯನ್ತಿ | 22 ಮನ್ನಮಹೇತೋಃ ಸರ್ವೇಃ

ಜನಾ ಯುಷ್ಮಾನ್ ಋತೀಯಿಷ್ಯನ್ನೇ, ಕಿನ್ನು ಯಃ ಶೇಷಂ ಯಾವದ್ ಧೈರ್ಯ್ಯಂ ಘೃತ್ವಾ ಸ್ಥಾಸ್ಯತಿ, ಸ ತ್ರಾಯಿಷ್ಯತೇ | 23 ತೈರ್ಯದಾ ಯೂಯಮೇಕಪುರೇ ತಾಡಿಷ್ಯದ್ವೇ, ತದಾ ಯೂಯಮನ್ಯಪುರಂ ಪಲಾಯದ್ಧಂ ಯುಷ್ಮಾನಹಂ ತದ್ಧಂ ವಚ್ಚಿಯಾವನ್ಮಜಸುತೋ ನೈತಿ ತಾವದ್ ಇಸ್ರಾಯೇಲ್ದೇಶೀಯಸರ್ವನಗರಭ್ರಮಣಂ ಸಮಾಪಯಿತುಂ ನ ಶಕ್ಯಥ | 24 ಗುರೋಃ ಶಿಷ್ಯೋ ನ ಮಹಾನ್, ಪ್ರಭೋರ್ದಾಸೋ ನ ಮಹಾನ್ | 25 ಯದಿ ಶಿಷ್ಯೋ ನಿಜಗುರೋ ದಾಸಶ್ಚ ಸ್ವಪ್ರಭೋಃ ಸಮಾನೋ ಭವತಿ ತರ್ಹಿ ತದ್ ಯಥೇಷ್ಟಂ | ಚೇತ್ಸೈರ್ಗೃಹಪತಿಭರ್ತರಾಜ ಉಚ್ಯತೇ, ತರ್ಹಿ ಪರಿವಾರಾಃ ಕಿಂ ತಥಾ ನ ವಕ್ಷ್ಯಂತೇ? 26 ಕಿನ್ನು ತೇಭ್ಯೋ ಯೂಯಂ ಮಾ ಬಿಭೀತ, ಯತೋ ಯನ್ನ ಪ್ರಕಾಶಿಷ್ಯತೇ, ತಾದ್ಯಕ್ ಛಾದಿತಂ ಕಿಮಪಿ ನಾಸ್ತಿ, ಯಚ್ಚ ನ ವ್ಯಚ್ಛಿಷ್ಯತೇ, ತಾದ್ಯಕ್ ಗುಪ್ತಂ ಕಿಮಪಿ ನಾಸ್ತಿ | 27 ಯದಹಂ ಯುಷ್ಮಾನ್ ತಮಸಿ ವಚ್ಛಿ ತದ್ ಯುಷ್ಮಾಭಿಧೀಪ್ತೌ ಕಥ್ಯತಾಂ; ಕರ್ಣಾಭ್ಯಾಂ ಯತ್ ಶ್ರೂಯತೇ ತದ್ ಗೇಹೋಪರಿ ಪ್ರಚಾರ್ಯತಾಂ | 28 ಯೇ ಕಾಯಂ ಹನ್ತುಂ ಶಕ್ಯವನ್ನಿ ನಾತ್ಮಾನಂ, ತೇಭ್ಯೋ ಮಾ ಭೈಷ್ಠಃ ಯಃ ಕಾಯಾತ್ಮಾನೌ ನಿರಯೇ ನಾಶಯಿತುಂ, ಶಕ್ನೋತಿ, ತತೋ ಬಿಭೀತ | (Geenna g1067) 29 ದ್ವೌ ಚಟಿಕಾ ಕಿಮೇಕತಾಮ್ನುದ್ರಯಾ ನ ವಿಕ್ರೀಯೇತೇ? ತಥಾಪಿ ಯುಷ್ಮತ್ತಾತಾನುಮತಿಂ ವಿನಾ ತೇಷಾಮೇಕೋಪಿ ಭವಿ ನ ಪತತಿ | 30 ಯುಷ್ಮಚ್ಚಿರಸಾಂ ಸರ್ವಕಚಾ ಗಣಿತಾಂಃ ಸನ್ನಿ | 31 ಅತೋ ಮಾ ಬಿಭೀತ, ಯೂಯಂ ಬಹುಚಟಿಕೇಭ್ಯೋ ಬಹುಮೂಲ್ಯಾಃ | 32 ಯೋ ಮನುಜಸಾಕ್ಷಾನ್ಮಾಮಜ್ಜೇಕುರುತೇ ತಮಹಂ ಸ್ವಗೃಹಸ್ವತಾತಸಾಕ್ಷಾದಜ್ಜೇಕಿಷ್ಯೇ | 33 ಪ್ರೌಢಾಸ್ವಾಮಹಂ ಶಾನ್ತಿಂ ದಾತುಮಾಗತಇತಿ ಮಾನುಭವತ, ಶಾನ್ತಿಂ ದಾತುಂ ನ ಕಿನ್ನ್ವಸಿಂ | 34 ಪಿತೃಮಾತೃಶ್ಚಶ್ರುಭಿಃ ಸಾಕಂ ಸುತಸುತಾಬಧೂರ್ವಿರೋಧಯತುಇತ್ಯಗ್ಗತೇಸ್ತಿ | 35 ತತಃ ಸ್ವಸ್ಥಪರಿವಾರವಿವ ನೃಶಶ್ಚು ಭಗವಿತಾ | 36 ಯಃ ಪಿತರಿ ಮಾತರಿ ವಾ ಮತ್ತೋಧಿಕಂ ಪ್ರೀಯತೇ, ಸ ನ ಮದಹರ್ಃ; 37 ಯಶ್ಚ ಸುತೇ ಸುತಾಯಾಂ ವಾ ಮತ್ತೋಧಿಕಂ ಪ್ರೀಯತೇ, ಸೇಪಿ ನ ಮದಹರ್ಃ | 38 ಯಃ ಸ್ವಕುಶಲಂ ಗೃಹ್ಣನ್ ಮತ್ಪಶ್ಯನ್ನೈತಿ, ಸೇಪಿ ನ ಮದಹರ್ಃ | 39 ಯಃ ಸ್ವಪ್ರಾಣಾನವತಿ, ಸ ತಾನ್ ಹಾರಯಿಷ್ಯತೇ, ಯಸ್ತು ಮತ್ಪ್ರತೇ ಸ್ವಪ್ರಾಣಾನ್ ಹಾರಯತಿ, ಸ ತಾನವತಿ | 40 ಯೋ ಯುಷ್ಮಾಕಮಾತಿಥ್ಯಂ ವಿದಧಾತಿ, ಸ ಮಮಾತಿಥ್ಯಂ ವಿದಧಾತಿ, ಯಶ್ಚ ಮಮಾತಿಥ್ಯಂ ವಿದಧಾತಿ, ಸ ಮತ್ತೈರಕಸ್ಯಾತಿಥ್ಯಂ ವಿದಧಾತಿ | 41 ಯೋ ಭವಿಷ್ಯದ್ವಾದ್ವಿತಿ ಜ್ಞಾತ್ವಾ ತಸ್ಯಾತಿಥ್ಯಂ ವಿದತ್ತೇ, ಸ ಭವಿಷ್ಯದ್ವಾದಿನಃ ಫಲಂ ಲಪ್ಸ್ಯತೇ, ಯಶ್ಚ ಧಾರ್ಮಿಕ ಇತಿ ವಿದಿತ್ವಾ ತಸ್ಯಾತಿಥ್ಯಂ ವಿದತ್ತೇ ಸ ಧಾರ್ಮಿಕಮಾನವಸ್ಯ ಫಲಂ ಪ್ರಾಪ್ಸ್ಯತಿ | 42 ಯಶ್ಚ ಕಶ್ಚಿತ್ ಏತೇಷಾಂ ಕ್ಷುದ್ರನರಾಣಾಮ್ ಯಂ ಕಚ್ಚನೈಕಂ ಶಿಷ್ಯ ಇತಿ ವಿದಿತ್ವಾ ಕಂಸೈಕಂ ಶೀತಲಸಲಿಲಂ ತಸ್ಮೈ ದತ್ತೇ, ಯುಷ್ಮಾನಹಂ ತದ್ಧಂ ವದಾಮಿ, ಸ ಕೇನಾಪಿ ಪ್ರಕಾರೇಣ ಫಲೇನ ನ ವಚ್ಛಿಷ್ಯತೇ |

11 ಇತ್ಯಂ ಯೀಶುಃ ಸ್ವದ್ವಾದಶಶಿಷ್ಯಾಣಾಮಾಜ್ಞಾಪನಂ ಸಮಾಪ್ಯ ಪುರೇ ಪುರ ಉಪದೇಷ್ಣುಂ ಸುಸಂವಾದಂ ಪ್ರಚಾರಯಿತುಂ ತತ್ನಾ ನಾತ್ ಪ್ರತಸ್ಥೇ | 2 ಅನನ್ತರಂ ಯೋಹನ್ ಕಾರಾಯಾಂ ತಿಷ್ಠನ್ ಖ್ರಿಷ್ಣಸ್ಯ ಕರ್ಮಣಾಂ ವಾರ್ತಂ ಪ್ರಾಪ್ಯ ಯಸ್ಯಾಗಮನವಾರ್ತಾಸೀತ್ ಸವಿವ ಕಿಂ ತ್ವಂ? ವಾ ವಯಮನ್ಯಮ್ ಅಪೇಕ್ಷಿಷ್ಯಾಮಹೇ? 3 ಏತತ್ ಪ್ರಷ್ಟುಂ ನಿಜೌ ದ್ವೌ ಶಿಷ್ಯೌ ಪ್ರಾಹಿಷೋತ್ | 4 ಯೀಶುಃ ಪ್ರತ್ಯವೋಚತ್, ಅನ್ಯಾ ನೇತ್ರಾಣಿ ಲಭಂತೇ, ಖಿನ್ನಾ ಗಚ್ಛನ್ನಿ, ಕುಪ್ಪಿನಃ ಸ್ವಸ್ಥಾ ಭವನ್ನಿ, ಬಧಿರಾಃ ಶೃಣ್ವನ್ನಿ, ಮೃತಾ ಜೀವನ್ನ ಉತ್ತಿಷ್ಠನ್ನಿ, ದರಿದ್ರಾಣಾಂ ಸಮೀಪೇ ಸುಸಂವಾದಃ ಪ್ರಚಾರ್ಯತ, 5 ಏತಾನಿ ಯದ್ಯದ್ ಯುವಾಂ ಶೃಣುಧಃ ಪಶ್ಯಥಶ್ಚ ಗತ್ವಾ ತದ್ವಾರ್ತಾಂ ಯೋಹನಂ ಗದತಂ | 6 ಯಸ್ಯಾಹಂ ನ ವಿಷ್ಣೀಭವಾಮಿ, ಸವಿವ ಧನ್ಯಃ | 7 ಅನನ್ತರಂ ತಯೋಃ ಪ್ರಸ್ಥಿತಯೋ ಯೀಶು ಯೋಹನಮ್ ಉದ್ದಿಶ್ಯ ಜನಾನ್ ಜಗಾದ, ಯೂಯಂ ಕಿಂ ದ್ರಷ್ಟುಂ ವಹಿರ್ಮಧ್ಯೇಪ್ರಾನ್ತರಮ್ ಅಗಚ್ಛತ? ಕಿಂ ವಾತೇನ ಕಮ್ಪಿತಂ ನಲಂ? 8 ವಾ ಕಿಂ ವೀಕ್ಷಿತುಂ ವಹಿರ್ಗತವನ್ಯಃ? ಕಿಂ ಪರಿಹಿತಸೂಕ್ಷ್ಮವಸನಂ ಮನುಜಮೇಕಂ? ಪಶ್ಯತ, ಯೇ ಸೂಕ್ಷ್ಮವಸನಾನಿ ಪರಿದಧತಿ, ತೇ ರಾಜಧಾನ್ಯಾಂ ತಿಷ್ಠನ್ನಿ | 9 ತರ್ಹಿ ಯೂಯಂ ಕಿಂ ದ್ರಷ್ಟುಂ ಬಹಿರಗಮತ, ಕಿಮೇಕಂ ಭವಿಷ್ಯದ್ವಾದಿನಂ? ತದೇವ ಸತ್ಯಂ | ಯುಷ್ಮಾನಹಂ ವದಾಮಿ, ಸ ಭವಿಷ್ಯದ್ವಾದಿನೋಪಿ ಮಹಾನ್; 10 ಯತಃ, ಪಶ್ಯ ಸ್ವಕೀಯದೂತೋಯಂ ತ್ವದಗ್ರೇ ಪ್ರೇಷ್ಯತೇ ಮಯಾ | ಸ ಗತ್ವಾ ತವ ಪನ್ನಾನಂ ಸ್ವಯಂ ಪರಿಷ್ಕರಿಷ್ಯತಿ | ಏತದ್ವಚನಂ ಯಮಧಿ ಲಿಖಿತಮಾಸ್ತೇ ಸೋಸಯಂ ಯೋಹನ್ | 11 ಅಪರಂ ಯುಷ್ಮಾನಹಂ ತದ್ಧಂ ಬ್ರವೀಮಿ, ಮಜ್ಜಯಿತು ಯೋಹನಃ ಶ್ರೇಷ್ಠಃ ಕೋಪಿ ನಾರೀತೋ ನಾಜಾಯತ, ತಥಾಪಿ ಸ್ವರ್ಗರಾಜ್ಯಮದ್ಯೇ ಸರ್ವೇಭ್ಯೋ ಯಃ ಕ್ಷುದ್ರಃ ಸ ಯೋಹನಃ ಶ್ರೇಷ್ಠಃ | 12 ಅಪರಇತ್ಯ ಆ ಯೋಹನೋಸ್ಯ ಯಾವತ್ ಸ್ವರ್ಗರಾಜ್ಯಂ ಬಲಾದಾಕ್ರಾನ್ತಂ ಭವತಿ ಆಕ್ರಮಿನಶ್ಚ ಜನಾ ಬಲೇನ ತದಧಿಕರ್ವನ್ತಿ | 13 ಯತೋ ಯೋಹನಂ ಯಾವತ್ ಸರ್ವಭವಿಷ್ಯದ್ವಾದಿಭಿ ವ್ಯವಸ್ಥಯಾ ಚ ಉಪದೇಶಃ ಪ್ರಾಕಾಶ್ಯತ | 14 ಯದಿ ಯೂಯಮಿದಂ ವಾಕ್ಯಂ ಗ್ರಹೀತುಂ ಶಕ್ಯಥ, ತರ್ಹಿ ಶ್ರೇಯಃ, ಯಸ್ಯಾಗಮನಸ್ಯ ವಚನಮಾಸ್ತೇ ಸೋಸಯಮ್ ಏಲಿಯಃ | 15 ಯಸ್ಯ ಶ್ರೋತುಂ

ಕರ್ಕೋ ಸ್ವಃ ಸ ಶ್ರುಣೋತು | 16 ಏತೇ ವಿದ್ಯಮಾನಜನಾಃ ಕೈ ಮರ್ಯೋಪಮೀಯನ್ತೇ? ಯೇ ಬಾಲಕಾ ಹಟ್ಟಿ ಉಪವಿಶ್ಯ ಸ್ವಂ ಸ್ವಂ ಬನ್ಧುಮಾಹೂಯ ವದನ್ತಿ, 17 ವಯಂ ಯುಷ್ಮಾಕಂ ಸಮೀಪೇ ವಂಶೀರವಾದಯಾಮ, ಕಿನ್ನು ಯೂಯಂ ನಾನ್ಯತ್ಯತ; ಯುಷ್ಮಾಕಂ ಸಮೀಪೇ ಚ ವಯಮರೋದಿಮ, ಕಿನ್ನು ಯೂಯಂ ನ ವ್ಯಲಪತ, ತಾದೃಶೈರ್ಬಾಲ್ಯೈಸ್ತ ಉಪಮಾಯಿಷ್ಯನ್ತೇ | 18 ಯತೋ ಯೋಹನ್ ಆಗತ್ಯ ನ ಭುಕ್ತವಾನ್ ನ ಪೀತವಾಂಶ್ಚ ತೇನ ಲೋಕಾ ವದನ್ತಿ, ಸ ಭೂತಗ್ರಸ್ತ ಇತಿ | 19 ಮನುಜಸುತ ಆಗತ್ಯ ಭುಕ್ತವಾನ್ ಪೀತವಾಂಶ್ಚ ತೇನ ಲೋಕಾ ವದನ್ತಿ, ಪಶ್ಯತ ಏಷ ಭೋಕ್ತಾ ಮದ್ಯಪಾತಾ ಚಕ್ಷಾಽಲಪಾಪಿನಾಂ ಬನ್ಧಶ್ಚ, ಕಿನ್ನು ಜ್ಞಾನಿನೋ ಜ್ಞಾನವ್ಯವಹಾರಂ ನಿರ್ದೋಷಂ ಜಾನನ್ತಿ | 20 ಸ ಯತ್ರ ಯತ್ರ ಪುರೇ ಬಹ್ವಾಶ್ಚರ್ಯ್ಯಂ ಕರ್ಮ್ಯ ಕೃತವಾನ್, ತನ್ನಿವಾಸಿನಾಂ ಮನಃಪರಾವೃತ್ಯಭಾವಾತ್ ತಾನಿ ನಗರಾಣಿ ಪ್ರತಿ ಹನ್ತೇತ್ಯುಕ್ತಾ ಕಥಿತವಾನ್, 21 ಹಾ ಕೋರಾಸೀನ್, ಹಾ ಬೈತ್ಸೈದ್ರೇ, ಯುಷ್ಮನ್ನದ್ಯೇ ಯದ್ಯದಾಶ್ಚರ್ಯ್ಯಂ ಕರ್ಮ್ಯ ಕೃತಂ ಯದಿ ತತ್ ಸೋರಸೀದೋನ್ಯಗರ ಅಕಾರಿಷ್ಯತ, ತರ್ಹಿ ಪೂರ್ವ್ವಮೇವ ತನ್ನಿವಾಸಿನಃ ಶಾಣವಸನೇ ಭಸ್ಮನಿ ಚೋಪವಿಶನ್ತೋ ಮನಾಂಸಿ ಪರಾವತ್ತೀಷ್ಯನ್ತ | 22 ತಸ್ಮಾದಹಂ ಯುಷ್ಮಾನ್ ವದಾಮಿ, ವಿಚಾರದಿನೇ ಯುಷ್ಮಾಕಂ ದಶಾತಃ ಸೋರಸೀದೋನೋ ದರ್ಶಾ ಸಹ್ಯತರಾ ಭವಿಷ್ಯತಿ | 23 ಅಪರಶ್ಚ ಬತ ಕಫನಾರಹೂಮ್, ತ್ವಂ ಸ್ವರ್ಗಂ ಯಾವದನ್ತತೋಸಿ, ಕಿನ್ನು ನರಕೇ ನಿಕ್ಷೇಪ್ಯಸೇ, ಯಸ್ಮಾತ್ ತ್ವಯಿ ಯಾನ್ಯಾಶ್ಚರ್ಯ್ಯಾಣಿ ಕರ್ಮ್ಯಣ್ಯಕಾರಿಷತ, ಯದಿ ತಾನಿ ಸಿದೋಮ್ಗರ ಅಕಾರಿಷ್ಯನ್ತ, ತರ್ಹಿ ತದದ್ಯ ಯಾವದಸ್ಯಾಸ್ಯತ್ | (Hades 986) 24 ಕಿನ್ನುಹಂ ಯುಷ್ಮಾನ್ ವದಾಮಿ, ವಿಚಾರದಿನೇ ತವ ದಣ್ಣತಃ ಸಿದೋಮೋ ದಣ್ಣೋ ಸಹ್ಯತರೋ ಭವಿಷ್ಯತಿ | 25 ಏತಸ್ಮಿನ್ನೇವ ಸಮಯೇ ಯೀಶುಃ ಪುನರುವಾಚ, ಹೇ ಸ್ವರ್ಗಪೃಥಿವ್ಯೋರೇಕಾಧಿಪತೇ ಪಿತೃಸ್ವಂ ಜ್ಞಾನವತೋ ವಿದುಷಶ್ಚ ಲೋಕಾನ್ ಪ್ರತ್ಯೇತಾನಿ ನ ಪ್ರಕಾಶ್ಯ ಬಾಲಕಾನ್ ಪ್ರತಿ ಪ್ರಕಾಶಿತವಾನ್, ಇತಿ ಹೇತೋಸ್ತಾಂ ಧನ್ಯಂ ವದಾಮಿ | 26 ಹೇ ಪಿತಃ, ಇತ್ಥಂ ಭವೇತ್ ಯತ ಇದಂ ತ್ವದ್ವಿಷ್ಣುವುಕ್ತಮಂ | 27 ಪಿತಾ ಮಯಿ ಸರ್ವಾಣಿ ಸಮಪಿತಾನಿ, ಪಿತರಂ ವಿನಾ ಕೋಪಿ ಪುತ್ರಂ ನ ಜಾನಾತಿ, ಯಾನ್ ಪ್ರತಿ ಪುತ್ರೇಣ ಪಿತಾ ಪ್ರಕಾಶ್ಯತೇ ತಾನ್ ವಿನಾ ಪುತ್ರಾದ್ ಅನ್ಯಃ ಕೋಪಿ ಪಿತರಂ ನ ಜಾನಾತಿ | 28 ಹೇ ಪರಿಶ್ರಾನ್ಯಾ ಭಾರಾಕ್ರಾನ್ಯಾಶ್ಚ ಲೋಕಾ ಯೂಯಂ ಮತ್ಸನ್ನಿಧಿಮ್ ಆಗಚ್ಛತ, ಅಹಂ ಯುಷ್ಮಾನ್ ವಿಶ್ರಮಯಿಷ್ಯಾಮಿ | 29 ಅಹಂ ಕ್ಷಮಣೀಲೋ ನಮ್ರಮನಾಶ್ಚ, ತಸ್ಮಾತ್ ಮಮ ಯುಗಂ ಸ್ವೇಷಾಮಪರಿ ಧಾರಯತ ಮತ್ತಃ ಶಿಕ್ಷದ್ವಾಶ್ಚ, ತೇನ ಯೂಯಂ ಸ್ವೇ ಸ್ವೇ ಮನಸಿ ವಿಶ್ರಾಮಂ ಲಪ್ಸ್ಯದ್ಧೇ | 30 ಯತೋ ಮಮ ಯುಗಮ್ ಅನಾಯಾಸಂ ಮಮ ಭಾರಶ್ಚ ಲಘುಃ |

12 ಅನನ್ದರಂ ಯೀಶು ವಿಶ್ರಾಮವಾರೇ ಶ್ರುಮದ್ಯೇನ ಗಚ್ಛತಿ, ತದಾ ತಚ್ಚಿಷ್ಯಾ ಬುಭುಕ್ಷಿತಾಃ ಸನ್ಯಃ ಶ್ರುಮಜ್ಜೀರೀಶ್ಚತ್ವಾ ಛಿತ್ವಾ ಖಾದಿತಮಾರಭನ್ತ | 2 ತದ್ ವಿಲೋಕ್ಯ ಫಿರೂಶಿನೋ ಯೀಶುಂ ಜಗದುಃ, ಪಶ್ಯ ವಿಶ್ರಾಮವಾರೇ ಯತ್ ಕರ್ಮ್ಯಾಕರ್ತೃವ್ಯಂ ತದೇವ ತವ ಶಿಷ್ಯಾಃ ಕುರ್ವನ್ತಿ | 3 ಸ ತಾನ್ ಪ್ರತ್ಯಾವದತ, ದಾಯೂದ್ ತತ್ತ್ವಜ್ಞಿನಶ್ಚ ಬುಭುಕ್ಷಿತಾಃ ಸನ್ತೋ ಯತ್ ಕರ್ಮ್ಯಾಕರ್ವನ್ ತತ್ ಕಿಂ ಯುಷ್ಮಾಭಿ ನಾರ್ಪಾತಿ? 4 ಯೇ ದರ್ಶನೀಯಾಃ ಪೂಷಾಃ ಯಾಜಕಾನ್ ವಿನಾ ತಸ್ಯ ತತ್ತ್ವಜ್ಞಿನಮಜಾನಾಇಶ್ಚಾಭೋಜನೀಯಾಸ್ಯ ಕ್ಷಶ್ಚರಾವಾಸಂ ಪ್ರವಿಷ್ಟೇನ ತೇನ ಭುಕ್ತಾಃ | 5 ಅನ್ಯಚ್ಚ ವಿಶ್ರಾಮವಾರೇ ಮದ್ಯೇಮನ್ನಿರಂ ವಿಶ್ರಾಮವಾರೀಯಂ ನಿಯಮಂ ಲಜ್ಜನ್ತೋಪಿ ಯಾಜಕಾ ನಿರ್ದೋಷಾ ಭವನ್ತಿ, ಶಾಸ್ತ್ರಮದ್ಯೇ ಕಿಮಿದಮಪಿ ಯುಷ್ಮಾಭಿ ನರ್ಪತಿತಂ? 6 ಯುಷ್ಮಾನಹಂ ವದಾಮಿ, ಅಶ್ಚ ಸ್ಯಾಣೇ ಮನ್ನಿರಾದಪಿ ಗರೀಯಾನ್ ಏಕ ಆಸ್ತೇ | 7 ಕಿನ್ನು ದಯಾಯಾಂ ಮೇ ಯಥಾ ಪ್ರೀತಿ ನ ತಥಾ ಯಜ್ಞಕರ್ಮ್ಯಣಿ | ಏತದ್ವಚನಸ್ಯಾರ್ಥಂ ಯದಿ ಯುಯಮ್ ಅಜ್ಞಾಸಿಷ್ಟ ತರ್ಹಿ ನಿರ್ದೋಷಾನ್ ದೋಷಿಣೋ ನಾಕಾರ್ಷ | 8 ಅನ್ಯಚ್ಚ ಮನುಜಸುತೋ ವಿಶ್ರಾಮವಾರಸ್ಯಾಪಿ ಪತಿರಾಸ್ತೇ | 9 ಅನನ್ದರಂ ಸ ತತ್ಸಾನ್ಯಾತ್ ಪ್ರಸ್ಮಾಯ ತೇಷಾಂ ಭಜನಭವನಂ ಪ್ರವಿಷ್ಟವಾನ್, ತದಾನೀಮ್ ಏಕಃ ಶುಷ್ಕರಾಮಯವಾನ್ ಉಪಸ್ಥಿತವಾನ್ | 10 ತತೋ ಯೀಶುಮ್ ಅಪವದಿತುಂ ಮಾನುಷಾಃ ಪಪ್ರಚ್ಯುಃ, ವಿಶ್ರಾಮವಾರೇ ನಿರಾಮಯತ್ತಂ ಕರಣೀಯಂ ನ ವಾ? 11 ತೇನ ಸ ಪ್ರತ್ಯುವಾಚ, ವಿಶ್ರಾಮವಾರೇ ಯದಿ ಕಸ್ಯಚಿದ್ ಅವಿ ಗರ್ತೇ ಪತತಿ, ತರ್ಹಿ ಯಸ್ಸಂ ಘೃತ್ವಾ ನ ತೋಲಯತಿ, ಏತಾದೃಶೋ ಮನುಜೋ ಯುಷ್ಮಾಕಂ ಮದ್ಯೇ ಕ ಆಸ್ತೇ? 12 ಅವೇ ಮಾರ್ವನಃ ಕಿಂ ನಹಿ ಶ್ರೇಯಾನ್? ಅತೋ ವಿಶ್ರಾಮವಾರೇ ಹಿತಕರ್ಮ್ಯ ಕರ್ತೃವ್ಯಂ | 13 ಅನನ್ದರಂ ಸ ತಂ ಮಾನವಂ ಗದಿತವಾನ್, ಕರಂ ಪ್ರಸಾರಯ; ತೇನ ಕರೇ ಪ್ರಸಾರಿತೇ ಸೋನ್ಯಕರವತ್ ಸ್ವಸ್ತೋಽಭವತ್ | 14 ತದಾ ಫಿರೂಶಿನೋ ಬಹಿರ್ಭೂಯ ಕಥಂ ತಂ ಹನಿಷ್ಯಾಮ ಇತಿ ಕುಮನ್ತುಣಾಂ ತತ್ಪ್ರಾತಿಕೂಲ್ಯೇನ ಚಕ್ರುಃ | 15 ತತೋ ಯೀಶುಸ್ತದ್ ವಿದಿತ್ವಾ ಸ್ಥಾನಾನ್ದರಂ ಗತವಾನ್; ಅನ್ವೇಷು ಬಹುನರೇಷು ತತ್ಪ್ರಶ್ನಾದ್ ಗತೇಷು ತಾನ್ ಸ ನಿರಾಮಯಾನ್ ಕೃತ್ವಾ ಇತ್ಯಾಜ್ಞಾಪಯತ್, 16 ಯೂಯಂ ಮಾಂ ನ ಪರಿಚಾಯಯತ | 17 ತಸ್ಮಾತ್ ಮಮ ಪ್ರೀಯೋ

ಮನೋನೀತೋ ಮನಸಸ್ತುಷ್ಟಿಕಾರಕಃ | ಮದೀಯಃ ಸೇವಕೋ ಯಸ್ತು ವಿದ್ಯತೇ ತಂ ಸಮೀಕ್ಷತಾಂ | ತಸ್ಮೋಪರಿ ಸ್ತುಕೀಯಾತ್ಮಾ
ಮಯಾ ಸಂಸ್ಥಾಪಯಿಷ್ಯತೇ | ತೇನಾನ್ಯದೇಶಜಾತೇಷು ವ್ಯವಸ್ಥಾ ಸಂಪ್ರಕಾಶ್ಯತೇ | 18 ಕೇನಾಪಿ ನ ವಿರೋಧಂ ಸ ವಿವಾದಙ್ಗು
ಕರಿಷ್ಯತಿ | ನ ಚ ರಾಜಪಥೇ ತೇನ ವಚನಂ ಶ್ರಾವಯಿಷ್ಯತೇ | 19 ವ್ಯವಸ್ಥಾ ಚಲಿತಾ ಯಾವತ್ ನಹಿ ತೇನ ಕರಿಷ್ಯತೇ | ತಾವತ್
ನಲೋ ವಿದೀರ್ಣೋಽಪಿ ಭಂಕ್ಷ್ಯತೇ ನಹಿ ತೇನ ಚ | ತಥಾ ಸಧೂಮವತ್ರ್ತಿಙ್ಗು ನ ಸ ನಿರ್ವ್ಹಾಪಯಿಷ್ಯತೇ | 20 ಪ್ರತ್ಯಾಶಾಙ್ಗು
ಕರಿಷ್ಯಂತಿ ತನ್ನಾಷ್ಟಿ ಭಿನ್ನದೇಶಜಾಃ | 21 ಯಾನ್ಯೇತಾನಿ ವಚನಾನಿ ಯಿಶಯಿಯುಭವಿಷ್ಯದ್ವಾದಿನಾ ಪ್ರೋಕ್ತಾನ್ಯಾನ್, ತಾನಿ
ಸಫಲಾನ್ಯಭವನ್ | 22 ಅನನ್ತರಂ ಲೋಕ್ಯೈ ಸ್ತತ್ಪ್ರಮೀಪಮ್ ಅನೀತೋ ಭೂತಗ್ನಾನ್ಮೂಕೈಕಮನುಜಸ್ಯೇನ ಸ್ತಸ್ಯೇಕೈತಃ, ತತಃ
ಸೋಽನ್ಯೋ ಮೂಕೋ ದ್ರಷ್ಟುಂ ವಕ್ತುಙ್ಗಾಶ್ರಭವಾನ್ | 23 ಅನೇನ ಸರ್ವೇ ವಿಸ್ತಿತಾಃ ಕಥಯಾಙ್ಗುಕ್ಯುಃ, ಏಷಃ ಕಿಂ ದಾಯೂದಃ
ಸನ್ಮಾನೋ ನಹಿ? 24 ಕಿನ್ತು ಫಿರೂಶಿನಸ್ತತ್ ಶ್ರುತ್ವಾ ಗದಿತವನ್ತಃ, ಬಾಲಿಬೂಬ್ಬಾಷ್ಟೋ ಭೂತರಾಜಸ್ಯ ಸಾಹಾಯ್ಯಂ ವಿನಾ ನಾಯಂ
ಭೂತಾನ್ ತ್ಯಾಜಯತಿ | 25 ತದಾನೀಂ ಯೇಶುಸ್ತೇಷಾಮ್ ಇತಿ ಮಾನಸಂ ವಿಜ್ಞಾಯ ತಾನ್ ಅವದತ್ ಕಿಙ್ಗುನ ರಾಜ್ಯಂ ಯದಿ
ಸ್ತವಿಪಕ್ಷಾದ್ ಭಿದ್ಯತೇ, ತರ್ಹಿ ತತ್ ಉಚ್ಚಿದ್ಯತೇ; ಯಚ್ಚ ಕಿಙ್ಗುನ ನಗರಂ ವಾ ಗೃಹಂ ಸ್ವವಿಪಕ್ಷಾದ್ ವಿಭಿದ್ಯತೇ, ತತ್ ಸ್ಥಾತುಂ ನ
ಶಕ್ನೋತಿ | 26 ತದ್ವತ್ ಶಯತಾನೋ ಯದಿ ಶಯತಾನಂ ಬಹಿಃ ಕೃತ್ವಾ ಸ್ವವಿಪಕ್ಷಾತ್ ಪೃಥಕ್ ಪೃಥಕ್ ಭವತಿ, ತರ್ಹಿ ತಸ್ಯ ರಾಜ್ಯಂ
ಕೇನ ಪ್ರಕಾರೇಣ ಸ್ಥಾಸ್ಯತಿ? 27 ಅಹಙ್ಗು ಯದಿ ಬಾಲಿಬೂಬಾ ಭೂತಾನ್ ತ್ಯಾಜಯಾಮಿ, ತರ್ಹಿ ಯುಷ್ಮಾಕಂ ಸನ್ಮಾನಾಃ ಕೇನ
ಭೂತಾನ್ ತ್ಯಾಜಯನ್ತಿ? ತಸ್ಮಾದ್ ಯುಷ್ಮಾಕಮ್ ಏತದ್ವಿಚಾರಯಿತಾರಸ್ತ ಏವ ಭವಿಷ್ಯಂತಿ | 28 ಕಿನ್ತವಹಂ ಯದೀಶ್ವರಾತ್ಮನಾ
ಭೂತಾನ್ ತ್ಯಾಜಯಾಮಿ, ತರ್ಹಿಶ್ವರಸ್ಯ ರಾಜ್ಯಂ ಯುಷ್ಮಾಕಂ ಸನ್ನಿಧಿಮಾಗತವತ್ | 29 ಅನ್ಯಙ್ಗು ಕೋಪಿ ಬಲವನ್ತ ಜನಂ
ಪ್ರಥಮತೋ ನ ಬದ್ವಾಃ ಕೇನ ಪ್ರಕಾರೇಣ ತಸ್ಯ ಗೃಹಂ ಪ್ರವಿಶ್ಯ ತದ್ವಾಪ್ಯಾದಿ ಲೋರಯಿತುಂ ಶಕ್ನೋತಿ? ಕಿನ್ತು ತತ್ ಕೃತ್ವಾ
ತದೀಯಗೃಹ್ಯ ದ್ರವ್ಯಾದಿ ಲೋರಯಿತುಂ ಶಕ್ನೋತಿ | 30 ಯಃ ಕಶ್ಚಿತ್ ಮಮ ಸ್ವಪಕ್ಷೀಯೋ ನಹಿ ಸ ವಿಪಕ್ಷೀಯ ಆಸ್ಯೇ, ಯಶ್ಚ
ಮಯಾ ಸಾಕಂ ನ ಸಂಗೃಹ್ಯಾತಿ, ಸ ವಿಕಿರತಿ | 31 ಅತಃಪ ಯುಷ್ಮಾನಹಂ ವದಾಮಿ, ಮನುಜಾನಾಂ ಸರ್ವಪ್ರಕಾರಪಾಪಾನಾಂ
ನಿನ್ಮಾಂಶ್ಚ ಮರ್ಷಣಂ ಭವಿತುಂ ಶಕ್ನೋತಿ, ಕಿನ್ತು ಪವಿತ್ರಸ್ಯಾತ್ಮನೋ ವಿರುದ್ಧನಿನ್ಮಾಂಶ್ಚ ಮರ್ಷಣಂ ಭವಿತುಂ ನ ಶಕ್ನೋತಿ |
32 ಯೋ ಮನುಜಸುತಸ್ಯ ವಿರುದ್ಧಾಂ ಕಥಾಂ ಕಥಯತಿ, ತಸ್ಯಾಪರಾಧಸ್ಯ ಕ್ಷಮಾ ಭವಿತುಂ ಶಕ್ನೋತಿ, ಕಿನ್ತು ಯಃ ಕಶ್ಚಿತ್
ಪವಿತ್ರಸ್ಯಾತ್ಮನೋ ವಿರುದ್ಧಾಂ ಕಥಾಂ ಕಥಯತಿ ನೇಹಲೋಕೇ ನ ಪ್ರೇತ್ಯ ತಸ್ಯಾಪರಾಧಸ್ಯ ಕ್ಷಮಾ ಭವಿತುಂ ಶಕ್ನೋತಿ | (aiOn 9165)
33 ಪಾದಪಂ ಯದಿ ಭದ್ರಂ ವದಥ, ತರ್ಹಿ ತಸ್ಯ ಫಲಮಪಿ ಸಾಧು ವಕ್ತವ್ಯಂ, ಯದಿ ಚ ಪಾದಪಂ ಅಸಾಧುಂ ವದಥ, ತರ್ಹಿ ತಸ್ಯ
ಫಲಮಪ್ಯಸಾಧು ವಕ್ತವ್ಯಂ; ಯತಃ ಸ್ವೀಯಸ್ವೀಯಫಲೇನ ಪಾದಪಃ ಪರಿಚೀಯತೇ | 34 ರೇ ಭುಜಗವಂಶಾ ಯೂಯಮಸಾಧವಃ
ಸನ್ತಃ ಕಥಂ ಸಾಧು ವಾಕ್ಯಂ ವಕ್ತುಂ ಶಕ್ಯಥ? ಯಸ್ಮಾದ್ ಅನ್ತಃಕರಣಸ್ಯ ಪೂರ್ಣಭಾವಾನುಸಾರಾದ್ ವದನಾದ್ ವಚೋ
ನಿರ್ಗಚ್ಛತಿ | 35 ತೇನ ಸಾಧುರ್ಮಾನವೋಽನ್ತಃಕರಣರೂಪಾತ್ ಸಾಧುಭಾಣ್ಣಾಗಾರಾತ್ ಸಾಧು ದ್ರವ್ಯಂ ನಿರ್ಗಮಯತಿ,
ಅಸಾಧುರ್ಮಾನುಷಸ್ವ ಸಾಧುಭಾಣ್ಣಾಗಾರಾದ್ ಅಸಾಧುವಸ್ತೂನಿ ನಿರ್ಗಮಯತಿ | 36 ಕಿನ್ತುಜಹಂ ಯುಷ್ಮಾನ್ ವದಾಮಿ,
ಮನುಜಾ ಯಾವನ್ಯಾಲ್ಯಸ್ಯವಚಾಂಸಿ ವದನ್ತಿ, ವಿಚಾರದಿನೇ ತದುತ್ತರಮವಶ್ಯಂ ದಾತವ್ಯಂ, 37 ಯತಸ್ತ್ವಂ ಸ್ವೀಯವಚೋಭಿ
ರ್ನಿರಪರಾರಾಃ ಸ್ವೀಯವಚೋಭಿಶ್ಚ ಸಾಪರಾಧೋ ಗಣಿಷ್ಯಸೇ | 38 ತದಾನೀಂ ಕತಿಪಯಾ ಉಪಾಧ್ಯಾಯಾಃ ಫಿರೂಶಿನಶ್ಚ ಜಗದುಃ,
ಹೇ ಗುರೋ ವಯಂ ಭವತ್ಯಃ ಕಿಙ್ಗುನ ಲಕ್ಷ್ಮ ದಿದ್ಯಕ್ಷಾಮಃ | 39 ತದಾ ಸ ಪ್ರತ್ಯುಕ್ತವಾನ್, ದುಷ್ಟೋ ವ್ಯಭಿಚಾರೀ ಚ ವಂಶೋ ಲಕ್ಷ್ಮ
ಮೃಗಯತೇ, ಕಿನ್ತು ಭವಿಷ್ಯದ್ವಾದಿನೋ ಯೂನಸೋ ಲಕ್ಷ್ಮ ವಿಹಾಯಾನ್ಯತ್ ಕಿಮಪಿ ಲಕ್ಷ್ಮ ತೇ ನ ಪ್ರದರ್ಶಯಿಷ್ಯಂತೇ | 40
ಯತೋ ಯೂನಮ್ ಯಥಾ ತ್ರ್ಯಹೋರಾತ್ರಂ ಬೃಹನ್ವೀನಸ್ಯ ಕುಕ್ಷಾವಾಸೀತ್, ತಥಾ ಮನುಜಪತ್ನೋಪಿ ತ್ರ್ಯಹೋರಾತ್ರಂ
ಮೇದಿನ್ಯಾ ಮಧ್ಯೇ ಸ್ಥಾಸ್ಯತಿ | 41 ಅಪರಂ ನೀನಿವೀಯಾ ಮಾನವಾ ವಿಚಾರದಿನ ಏತದ್ವಂಶೀಯಾನಾಂ ಪ್ರತಿಕೂಲಮ್ ಉತ್ಥಾಯ
ತಾನ್ ದೋಷಿಣಃ ಕರಿಷ್ಯಂತಿ, ಯಸ್ಮಾತ್ಯೇ ಯೂನಸ ಉಪದೇಶಾತ್ ಮನಾಂಸಿ ಪರಾವತ್ರ್ತಯಾಙ್ಗುಕ್ರೀ, ಕಿನ್ತುತ್ರ ಯೂನಸೋಪಿ
ಗುರುತರ ಏಕ ಆಸ್ಯೇ | 42 ಪುನಶ್ಚ ದಕ್ಷಿಣದೇಶೀಯಾ ರಾಜ್ಞೇ ವಿಚಾರದಿನ ಏತದ್ವಂಶೀಯಾನಾಂ ಪ್ರತಿಕೂಲಮುತ್ಥಾಯ
ತಾನ್ ದೋಷಿಣಃ ಕರಿಷ್ಯತಿ ಯತಃ ಸಾ ರಾಜ್ಞೇ ಸುಲೇಮನೋ ವಿದ್ಯಾಯಾಃ ಕಥಾಂ ಶ್ರೋತುಂ ಮೇದಿನ್ಯಾಃ ಸೀಮ್ನ ಆಗಚ್ಛತ್,
ಕಿನ್ತು ಸುಲೇಮನೋಪಿ ಗುರುತರ ಏಕೋ ಜನೋಽತ್ರ ಆಸ್ಯೇ | 43 ಅಪರಂ ಮನುಜಾದ್ ಬಹಿರ್ಗತೋ ಽಪವಿತ್ರಭೂತಃ
ಶುಷ್ಕಸ್ಥಾನೇನ ಗತ್ವಾ ವಿಶ್ರಾಮಂ ಗವೇಷಯತಿ, ಕಿನ್ತು ತದಲಭಮಾನಃ ಸ ವಕ್ತ್ರಿ, ಯಸ್ಮಾಃ ನಿಕೇತನಾದ್ ಆಗಮಂ, ತದೇವ ವೇಶ್ಯ
ಪಕಾವತ್ಯ ಯಾಮಿ | 44 ಪಶ್ಚಾತ್ ಸ ತತ್ ಸ್ಥಾನಮ್ ಉಪಸ್ಥಾಯ ತತ್ ಶೂನ್ಯಂ ಮಾರ್ಜಿತಂ ಶೋಭಿತಙ್ಗು ವಿಲೋಕ್ಯ ವ್ರಜನ್
ಸ್ವತೋಪಿ ದುಷ್ಟತರಾನ್ ಅನ್ಯಸಪ್ತಭೂತಾನ್ ಸಜ್ಜಿನಃ ಕರೋತಿ | 45 ತತಸ್ತೇ ತತ್ ಸ್ಥಾನಂ ಪ್ರವಿಶ್ಯ ನಿವಸಂತಿ, ತೇನ ತಸ್ಯ ಮನುಜಸ್ಯ

ಶೇಷದಶಾ ಪೂರ್ವದಶಾಶೋಕೀವಾಶುಭಾ ಭವತಿ, ಏತೇಷಾಂ ದುಷ್ಟವಂಶಾನಾಮಪಿ ತಥೈವ ಘಟಿಷ್ಯತೇ | 46 ಮಾನವೇಭ್ಯ ಏತಾಸಾಂ ಕಥನಾಂ ಕಥನಕಾಲೇ ತಸ್ಯ ಮಾತಾ ಸಹಜಾಶ್ಚ ತೇನ ಸಾಕಂ ಕಾಘ್ನಿತ್ ಕಥಾಂ ಕಥಯಿತುಂ ವಾಙ್ಮನೋ ಬಹಿರೇವ ಸ್ಥಿತವನ್ತಃ | 47 ತತಃ ಕಶ್ಚಿತ್ ತಸ್ಮೈ ಕಥಿತವಾನ್, ಪಶ್ಯ ತವ ಜನನೀ ಸಹಜಾಶ್ಚ ತ್ವಯಾ ಸಾಕಂ ಕಾಙ್ಗನ ಕಥಾಂ ಕಥಯಿತುಂ ಕಾಮಯಮಾನಾ ಬಹಿಸ್ಥಿಷ್ಯನ್ತಿ | 48 ಕಿನ್ನು ಸ ತಂ ಪ್ರತ್ಯವದತ್, ಮಮ ಕಾ ಜನನೀ? ಕೇ ವಾ ಮಮ ಸಹಜಾಃ? 49 ಪಶ್ಯಾತ್ ಶಿಷ್ಯಾನ್ ಪ್ರತಿ ಕರಂ ಪ್ರಸಾರ್ಯ ಕಥಿತವಾನ್, ಪಶ್ಯ ಮಮ ಜನನೀ ಮಮ ಸಹಜಾಶ್ಚೈತೇ; 50 ಯಃ ಕಶ್ಚಿತ್ ಮಮ ಸ್ವರ್ಗಸ್ಥಸ್ಯ ಪಿತುರಿಷ್ಟಂ ಕರ್ಮ ಕುರುತೇ, ಸಏವ ಮಮ ಭ್ರಾತಾ ಭಗಿನೀ ಜನನೀ ಚ |

13 ಅಪರಙ್ಗು ತಸ್ಮಿನ್ ದಿನೇ ಯೀಶುಃ ಸದ್ಮನೋ ಗತ್ತಾ ಸರಿತ್ವತೇ ರೋಧಸಿ ಸಮುಪವಿವೇಶ | 2 ತತ್ರ ತತ್ಸನ್ನಿಧೌ ಬಹುಜನಾನಾಂ ನಿವಹೋಪಸ್ಥಿತೇಃ ಸ ತರಣಿಮಾರುಹ್ಯ ಸಮುಪಾವಿಶತ್, ತೇನ ಮಾನವಾ ರೋಧಸಿ ಸ್ಥಿತವನ್ತಃ | 3 ತದಾನೀಂ ಸ ದೃಷ್ಟ್ವಾನ್ವೈಸ್ತಾನ್ ಇತ್ಯಂ ಬಹುಶ ಉಪದಿಷ್ಟವಾನ್ | ಪಶ್ಯತ, ಕಶ್ಚಿತ್ ಕೃಷೀವಲೋ ಬೀಜಾನಿ ವಪ್ತುಂ ಬಹಿರ್ಜಗಾಮ, 4 ತಸ್ಯ ವಪನಕಾಲೇ ಕತಿಪಯಬೀಜೇಷು ಮಾರ್ಗಪಾರ್ಶ್ವೇ ಪತಿತೇಷು ವಿಹಗಾಸ್ತಾನಿ ಭಕ್ಷಿತವನ್ತಃ | 5 ಅಪರಂ ಕತಿಪಯಬೀಜೇಷು ಸೋಕಮ್ಯುದ್ಯುಕ್ತಪಾಷಾಣೇ ಪತಿತೇಷು ಮೃದಲ್ಪತ್ವಾತ್ ತತ್ಕ್ಷಣಾತ್ ತಾನ್ಯಜ್ಜುರಿತಾನಿ, 6 ಕಿನ್ನು ರವಾವುದಿತೇ ದಗ್ಧಾನಿ ತೇಷಾಂ ಮೂಲಾಪ್ರವಿಷ್ಟತ್ವಾತ್ ಶುಷ್ಕತಾಂ ಗತಾನಿ ಚ | 7 ಅಪರಂ ಕತಿಪಯಬೀಜೇಷು ಕಣ್ಣಕಾನಾಂ ಮಧ್ಯೇ ಪತಿತೇಷು ಕಣ್ಣಕಾನ್ಯೇಧಿತ್ವಾ ತಾನಿ ಜಗ್ಗಸುಃ | 8 ಅಪರಙ್ಗು ಕತಿಪಯಬೀಜಾನಿ ಉರ್ವರಾಯಾಂ ಪತಿತಾನಿ; ತೇಷಾಂ ಮಧ್ಯೇ ಕಾನಿಚಿತ್ ಶತಗುಣಾನಿ ಕಾನಿಚಿತ್ ಷಷ್ಠಿಗುಣಾನಿ ಕಾನಿಚಿತ್ ತ್ರಿಂಶಶಂಕಾನಿ ಫಲಾನಿ ಫಲಿತವನ್ತಿ | 9 ಶೋತುಂ ಯಸ್ಯ ಶ್ರುತೀ ಆಸಾತೇ ಸ ಶೃಣುಯಾತ್ | 10 ಅನನ್ತರಂ ಶಿಷ್ಯೈರಾಗತ್ಯ ಸೋಽಪ್ಯೌಚ್ಛತ, ಭವತಾ ತೇಭ್ಯಃ ಕುತೋ ದೃಷ್ಟ್ವಾನ್ತಕಥಾ ಕಥ್ಯತೇ? 11 ತತಃ ಸ ಪ್ರತ್ಯವದತ್, ಸ್ವರ್ಗರಾಜ್ಯಸ್ಯ ನಿಗೂಢಾಂ ಕಥಾಂ ವೇದಿತುಂ ಯುಷ್ಮಭ್ಯಂ ಸಾಮರ್ಥ್ಯಮದಾಯಿ, ಕಿನ್ನು ತೇಭ್ಯೋ ನಾದಾಯಿ | 12 ಯಸ್ಮಾದ್ ಯಸ್ಮಾನ್ತಿಕೇ ವರ್ಧತೇ, ತಸ್ಮಾಯೇವ ದಾಯಿಷ್ಯತೇ, ತಸ್ಮಾತ್ ತಸ್ಯ ಬಾಹುಲ್ಯಂ ಭವಿಷ್ಯತಿ, ಕಿನ್ನು ಯಸ್ಮಾನ್ತಿಕೇ ನ ವರ್ಧತೇ, ತಸ್ಯ ಯತ್ ಕಿಞ್ನಾಸ್ತೇ, ತದಪಿ ತಸ್ಮಾದ್ ಆದಾಯಿಷ್ಯತೇ | 13 ತೇ ಪಶ್ಯನ್ತೋಪಿ ನ ಪಶ್ಯನ್ತಿ, ಶೃಣ್ವನ್ತೋಪಿ ನ ಶೃಣ್ವನ್ತಿ, ಬುದ್ಧಮಾನಾ ಅಪಿ ನ ಬುದ್ಧನ್ತೇ ಚ, ತಸ್ಮಾತ್ ತೇಭ್ಯೋ ದೃಷ್ಟ್ವಾನ್ತಕಥಾ ಕಥ್ಯತೇ | 14 ಯಥಾ ಕರ್ಣೈಃ ಶ್ರೋಷ್ಯಥ ಯೂಯಂ ವೈ ಕಿನ್ನು ಯೂಯಂ ನ ಭೋತ್ಸ್ಯಥ | ನೇತ್ರೈರ್ದ್ರಕ್ಷ್ಯಥ ಯೂಯಂ ಪರಿಜ್ಞಾತುಂ ನ ಶಕ್ಸ್ಯಥ | ತೇ ಮಾನುಷಾ ಯಥಾ ನೈವ ಪರಿಪಶ್ಯನ್ತಿ ಲೋಚನೈಃ | ಕರ್ಣೈ ಯಥಾ ನ ಶೃಣ್ವನ್ತಿ ನ ಬುದ್ಧನ್ತೇ ಚ ಮಾನಸೈಃ | ವ್ಯಾವರ್ತಿತೇಷು ಚಿತ್ತೇಷು ಕಾಲೇ ಕುತ್ರಾಪಿ ತೈರ್ಜನೈಃ | ಮತ್ತಸ್ತೇ ಮನುಷಾಃ ಸ್ವಸ್ಥಾ ಯಥಾ ನೈವ ಭವನ್ತಿ ಚ | ತಥಾ ತೇಷಾಂ ಮನುಷ್ಯಾಣಾಂ ಕ್ರಿಯನ್ತೇ ಸ್ಥೂಲಬುದ್ಧಯಃ | ಬಧಿರೇಭೂತಕರ್ಣಾಶ್ಚ ಜಾತಾಶ್ಚ ಮುದ್ರಿತಾ ದೃಶಃ | 15 ಯದೇತಾನಿ ವಚನಾನಿ ಯಿಶಯಿಯಭವಿಷ್ಯದ್ವಾದಿನಾ ಪ್ರೋಕ್ತಾನಿ ತೇಷು ತಾನಿ ಫಲನ್ತಿ | 16 ಕಿನ್ನು ಯುಷ್ಮಾಕಂ ನಯನಾನಿ ಧನ್ಯಾನಿ, ಯಸ್ಮಾತ್ ತಾನಿ ವೀಕ್ಷಯೇ; ಧನ್ಯಾಶ್ಚ ಯುಷ್ಮಾಕಂ ಶಬ್ದಗ್ರಹಾಃ, ಯಸ್ಮಾತ್ ತೈರಾಕರ್ಣ್ಯತೇ | 17 ಮಯಾ ಯೂಯಂ ತಥ್ಯಂ ವಚಾಮಿ ಯುಷ್ಮಾಭಿ ಯರ್ಥ್ಯದ್ ವೀಕ್ಷ್ಯತೇ, ತದ್ ಬಹವೋ ಭವಿಷ್ಯದ್ವಾದಿನೋ ಧಾರ್ಮಿಕಾಶ್ಚ ಮಾನವಾ ದಿದೃಕ್ಷನ್ತೋಪಿ ದ್ರಷ್ಟುಂ ನಾಲಭನ್ತ, ಪುನಶ್ಚ ಯೂಯಂ ಯದ್ಯತ್ ಶೃಣುಥ, ತತ್ ತೇ ಶುಶ್ರೂಷಮಾಣಾ ಅಪಿ ಶೋತುಂ ನಾಲಭನ್ತಿ | 18 ಕೃಷೀವಲೇಯದೃಷ್ಟ್ವಾನ್ತಸ್ಯಾರ್ಥಂ ಶೃಣುತ | 19 ಮಾರ್ಗಪಾರ್ಶ್ವೇ ಬೀಜಾನ್ಯುಪ್ಪಾನಿ ತಸ್ಯಾರ್ಥ ಏಷಃ, ಯದಾ ಕಶ್ಚಿತ್ ರಾಜ್ಯಸ್ಯ ಕಥಾಂ ನಿಶಮ್ಯ ನ ಬುದ್ಧತೇ, ತದಾ ಪಾಪಾತ್ಮಾಗತ್ಯ ತದೀಯಮನಸ ಉಪ್ಪಾಂ ಕಥಾಂ ಹರನ್ ನಯತಿ | 20 ಅಪರಂ ಪಾಪಾಣಸ್ಥಲೇ ಬೀಜಾನ್ಯುಪ್ಪಾನಿ ತಸ್ಯಾರ್ಥ ಏಷಃ; ಕಶ್ಚಿತ್ ಕಥಾಂ ಶ್ರುತ್ವೈವ ಹರ್ಷಚಿತ್ತೇನ ಗೃಹ್ಣಾತಿ, 21 ಕಿನ್ನು ತಸ್ಯ ಮನಸಿ ಮೂಲಾಪ್ರವಿಷ್ಟತ್ವಾತ್ ಸ ಕಿಞ್ನಿತ್ಕಾಲಮಾತ್ರಂ ಸ್ಮಿರಸ್ಥಿಷ್ಯತಿ; ಪಶ್ಯತ ತತ್ಕಥಾಕಾರಣಾತ್ ಕೋಪಿ ಕ್ಲೇಸ್ಯಾದನಾ ವಾ ಚೇತ್ ಜಾಯತೇ, ತರ್ಹಿ ಸ ತತ್ಕ್ಷಣಾತ್ ವಿಘ್ನಮೇತಿ | 22 ಅಪರಂ ಕಣ್ಣಕಾನಾಂ ಮಧ್ಯೇ ಬೀಜಾನ್ಯುಪ್ಪಾನಿ ತದರ್ಥ ಏಷಃ; ಕೇನಚಿತ್ ಕಥಾಯಾಂ ಶ್ರುತಾಯಾಂ ಸಾಂಸಾರಿಕಚಿನ್ತಾಭಿ ಭ್ರಾನ್ತಿಭಿಶ್ಚ ಸಾ ಗ್ರಸ್ತತೇ, ತೇನ ಸಾ ಮಾ ವಿಫಲಾ ಭವತಿ | (ai0n g165) 23 ಅಪರಮ್ ಉರ್ವರಾಯಾಂ ಬೀಜಾನ್ಯುಪ್ಪಾನಿ ತದರ್ಥ ಏಷಃ; ಯೇ ತಾಂ ಕಥಾಂ ಶ್ರುತ್ವಾ ವುದ್ಧನ್ತೇ, ತೇ ಫಲಿತಾಃ ಸನ್ತಃ ಕೇಚಿತ್ ಶತಗುಣಾನಿ ಕೇಚಿತ್ ಷಷ್ಠಿಗುಣಾನಿ ಕೇಚಿತ್ ತ್ರಿಂಶದಗುಣಾನಿ ಫಲಾನಿ ಜನಯನ್ತಿ | 24 ಅನನ್ತರಂ ಸೋಪರಾಮೇಕಾಂ ದೃಷ್ಟ್ವಾನ್ತಕಥಾಮುಪಸ್ಥಾಪ್ಯ ತೇಭ್ಯಃ ಕಥಯಾಮಾಸ; ಸ್ವರ್ಗೀಯರಾಜ್ಯಂ ತಾದ್ಯಶೇನ ಕೇನಚಿದ್ ಗೃಹಸ್ಥೇನೋಪಮೇಯತೇ, ಯೇನ ಸ್ವೀಯಕ್ಷೇತ್ರೇ ಪ್ರಶಸ್ತಬೀಜಾನ್ಯುಪ್ಪನ್ತಿ | 25 ಕಿನ್ನು ಕ್ಷಣದಾಯಾಂ ಸಕಲಲೋಕೇಷು ಸುಪ್ತೇಷು ತಸ್ಯ ರಿಪುರಾಗತ್ಯ ತೇಷಾಂ ಗೋಧೂಮಬೀಜಾನಾಂ ಮಧ್ಯೇ ವನ್ಯಯವಮಬೀಜಾನ್ಯುಪ್ಪಾನ್

ವವ್ರಾಜ | 26 ತತೋ ಯದಾ ಬೀಜೇಭ್ಯೋಽಪ್ಯಾಜಾ ಜಾಯಮಾನಾಃ ಕಣಿಶಾನಿ ಘೃತವನ್ತಃ; ತದಾ ವನ್ಯಯವಸಾನ್ಯಪಿ ದೃಶ್ಯಮಾನಾನ್ಯಭವನ್ | 27 ತತೋ ಗೃಹಸ್ಥಸ್ಯ ದಾಸೇಯಾ ಆಗಮ್ಯ ತಸ್ಮೈ ಕಥಯಾಞ್ಕುಸಿ, ಹೇ ಮಹೇಚ್ಛ, ಭವತಾ ಕಿಂ ಕ್ಷೇತ್ರೇ ಭದ್ರಬೀಜಾನಿ ನೌಪ್ಯನ್ತ? ತಥಾತ್ವೇ ವನ್ಯಯವಸಾನಿ ಕೃತ ಆಯನ್? 28 ತದಾನೀಂ ತೇನ ತೇ ಪ್ರತಿಗದಿತಾಃ, ಕೇನಚಿತ್ ರಿಪುಣಾ ಕರ್ಮದಮಕಾರಿ | ದಾಸೇಯಾಃ ಕಥಯಾಮಾಸುಃ, ವಯಂ ಗತ್ತಾ ತಾನ್ಯುತ್ಪಾಯ್ತು ಕ್ಷಿಪಾಮೋ ಭವತಃ ಕೀದೃಶೀಚ್ಛಾ ಜಾಯತೇ? 29 ತೇನಾವಾದಿ, ನಹಿ, ಶಬ್ದೋಽಹಂ ವನ್ಯಯವಸೋತ್ಪಾಟನಕಾಲೇ ಯುಷ್ಮಾಭಿಸ್ತುಃ ಸಾಕಂ ಗೋಧೂಮಾ ಅಪ್ಯುತ್ಪಾಟಿಷ್ಯನ್ತೇ | 30 ಅತಃ ಶ್ರುತೃನಕಾಲಂ ಯಾವದ್ ಉಭಯಾನ್ಯಪಿ ಸಹ ವರ್ಧನ್ತಾಂ, ಪಶ್ಚಾತ್ ಕರ್ತೃನಕಾಲೇ ಕರ್ತೃಕಾನ್ ವಕ್ಷ್ಯಾಮಿ, ಯೂಯಮಾದೌ ವನ್ಯಯವಸಾನಿ ಸಂಗೃಹ್ಯ ದಾಹಯಿತುಂ ವೀಟಿಕಾ ಬದ್ಧ್ವಾ ಸ್ಥಾಪಯತ; ಕಿನ್ತು ಸರ್ವೇ ಗೋಧೂಮಾ ಯುಷ್ಮಾಭಿ ಭಾಣ್ಣಾಗಾರಂ ನೀತ್ವಾ ಸ್ಥಾಪ್ಯನ್ತಮ್ | 31 ಅನನ್ತರಂ ಸೋಪರಾಮೇಕಾಂ ದೃಷ್ಟ್ವಾನ್ತಕಥಾಮುತ್ಪಾಪ್ಯ ತೇಭ್ಯಃ ಕಥಿತವಾನ್ ಕಶ್ಚಿನ್ಮನುಜಃ ಸರ್ಷಪಬೀಜಮೇಕಂ ನೀತ್ವಾ ಸ್ವಕ್ಷೇತ್ರ ಉವಾಪ | 32 ಸರ್ಷಪಬೀಜಂ ಸರ್ವಸ್ಮಾದ್ ಬೀಜಾತ್ ಕ್ಷುದ್ರಮಪಿ ಸದಜ್ಜುರಿತಂ ಸರ್ವಸ್ಮಾತ್ ಶಾಕಾತ್ ಬೃಹದ್ ಭವತಿ; ಸ ತಾದೃಶಸ್ತು ಭವತಿ, ಯಸ್ಯ ಶಾಖಾಸು ನಭಸಃ ಖಗಾ ಆಗತ್ಯ ನಿವಸನ್ತಿ; ಸ್ವರ್ಗೀಯರಾಜ್ಯಂ ತಾದೃಶಸ್ಯ ಸರ್ಷಪೈಕಸ್ಯ ಸಮಮ್ | 33 ಪುನರಪಿ ಸ ಉಪಮಾಕಥಾಮೇಕಾಂ ತೇಭ್ಯಃ ಕಥಯಾಞ್ಕುಕಾರ; ಕಾಚನ ಯೋಷಿತ್ ಯತ್ ಕಿಣ್ಣಮಾದಾಯ ದ್ರೋಣತ್ರಯಮಿತಗೋಧೂಮಚೂರ್ಣಾನಾಂ ಮಧ್ಯೇ ಸರ್ವೇಷಾಂ ಮಿಶ್ರೀಭವನಪರ್ಯಂತಂ ಸಮಾಚ್ಛಾದ್ಯ ನಿಧತ್ತವತೀ, ತತ್ಕಿಣ್ಣಮಿವ ಸ್ವರ್ಗರಾಜ್ಯಂ | 34 ಇತ್ಥಂ ಯೀಶು ಮ್ನುಜನಿವಹಾನಾಂ ಸನ್ನಿಧಾಪುಪಮಾಕಥಾಭಿರೇತಾನ್ಯಾಖ್ಯಾನಾನಿ ಕಥಿತವಾನ್ ಉಪಮಾಂ ವಿನಾ ತೇಭ್ಯಃ ಕಿಮಪಿ ಕಥಾಂ ನಾಕಥಯತ್ | 35 ಏತೇನ ದೃಷ್ಟ್ವಾನ್ವೀಯೇನ ವಾಕ್ಯೇನ ವ್ಯಾದಾಯ ವದನಂ ನಿಜಂ | ಅಹಂ ಪ್ರಕಾಶಯಿಷ್ಯಾಮಿ ಗುಪ್ತವಾಕ್ಯಂ ಪುರಾಭವಂ | ಯದೇತದ್ವಚನಂ ಭವಿಷ್ಯದ್ವಾದಿನಾ ಪ್ರೋಕ್ತಮಾಸೀತ್, ತತ್ ಸಿದ್ಧಮಭವತ್ | 36 ಸರ್ವಾನ್ ಮನುಜಾನ್ ವಿಸೃಜ್ಯ ಯೀಶೌ ಗೃಹಂ ಪ್ರವಿಷ್ಟೇ ತಚ್ಚಿಷ್ಯಾ ಆಗತ್ಯ ಯೀಶವೇ ಕಥಿತವನ್ತಃ, ಕ್ಷೇತ್ರಸ್ಯ ವನ್ಯಯವಸೀಯದೃಷ್ಟ್ವಾನ್ತಕಥಾಮ್ ಭವಾನ ಅಸ್ಮಾನ್ ಸ್ಪಷ್ಟೀಕೃತ್ಯ ವದತು | 37 ತತಃ ಸ ಪ್ರತ್ಯುಪಾಚ, ಯೇನ ಭದ್ರಬೀಜಾನ್ಯುಪ್ಯನ್ತೇ ಸ ಮನುಜಪುತ್ರಃ, 38 ಕ್ಷೇತ್ರಂ ಜಗತ್, ಭದ್ರಬೀಜಾನೀ ರಾಜ್ಯಸ್ಯ ಸನ್ನಾನಾಃ, 39 ವನ್ಯಯವಸಾನಿ ಪಾಪಾತ್ಮನಃ ಸನ್ನಾನಾಃ | ಯೇನ ರಿಪುಣಾ ತಾನ್ಯುಪ್ಪಾನಿ ಸ ಶಯತಾನಃ, ಕರ್ತೃನಸಮಯಶ್ಚ ಜಗತಃ ಶೇಷಃ, ಕರ್ತೃಕಾಃ ಸ್ವರ್ಗೀಯದೂತಾಃ | (aiṅ g165) 40 ಯಥಾ ವನ್ಯಯವಸಾನಿ ಸಂಗೃಹ್ಯ ದಾಹ್ಯನ್ತೇ, ತಥಾ ಜಗತಃ ಶೇಷೇ ಭವಿಷ್ಯತಿ; (aiṅ g165) 41 ಅರ್ಥಾತ್ ಮನುಜಸುತಃ ಸ್ವಾಂಯದೂತಾನ್ ಪ್ರೇಷಯಿಷ್ಯತಿ, ತೇನ ತೇ ಚ ತಸ್ಯ ರಾಜ್ಯಾತ್ ಸರ್ವಾನ್ ವಿಘ್ನಕಾರಿಣೋಽಧಾರ್ಮಿಕಲೋಕಾಂಶ್ಚ ಸಂಗೃಹ್ಯ 42 ಯತ್ರ ರೋದನಂ ದನ್ಯುಘೋಷಣಿಷ್ಠ ಭವತಿ, ತತ್ರಾಗ್ನಿಕುಣ್ಡೇ ನಿಕ್ಷೇಪ್ಯನ್ತಿ | 43 ತದಾನೀಂ ಧಾರ್ಮಿಕಲೋಕಾಃ ಸ್ವೇಷಾಂ ಪಿತೂ ರಾಜ್ಯೇ ಭಾಸ್ಕರಇವ ತೇಜಸ್ವಿನೋ ಭವಿಷ್ಯನ್ತಿ | ಶೋಕಿತುಂ ಯಸ್ಯ ಶ್ರುತೀ ಆಸಾತೇ, ಮ ಶೃಣುಯಾತ್ | 44 ಅಪರಂಶ್ಚ ಕ್ಷೇತ್ರಮಧ್ಯೇ ನಿಧಿಂ ಪಶ್ಯನ್ ಯೋ ಗೋಪಯತಿ, ತತಃ ಪರಂ ಸಾನನೋ ಗತ್ತಾ ಸ್ವೀಯಸರ್ವಸ್ವಂ ವಿಕ್ರೀಯ ತ್ವಕ್ಷೇತ್ರಂ ಕ್ರೀಣಾತಿ, ಸ ಇವ ಸ್ವರ್ಗರಾಜ್ಯಂ | 45 ಅನ್ಯಾನ್ ಯೋ ವಣಿಕ್ ಉತ್ತಮಾಂ ಮುಕ್ತಾಂ ಗವೇಷಯನ್ 46 ಮಹಾರ್ಥಾಂ ಮುಕ್ತಾಂ ವಿಲೋಕ್ಯ ನಿಜಸರ್ವಸ್ವಂ ವಿಕ್ರೀಯ ತಾಂ ಕ್ರೀಣಾತಿ, ಸ ಇವ ಸ್ವರ್ಗರಾಜ್ಯಂ | 47 ಪುನಶ್ಚ ಸಮುದ್ರೋ ನಿಕ್ಷಿಪ್ತಃ ಸರ್ವಪ್ರಕಾರಮೀನಸಂಗ್ರಾಹ್ಯಾನಾಯಇವ ಸ್ವರ್ಗರಾಜ್ಯಂ | 48 ತಸ್ಮಿನ್ ಆನಾಯೇ ಪೂರ್ಣೇ ಜನಾ ಯಥಾ ರೋಧಸ್ಯುತ್ಪೋಲ್ಯ ಸಮುಪವಿಶ್ಯ ಪ್ರಶಸ್ತಮೀನಾನ್ ಸಂಗೃಹ್ಯ ಭಾಜನೇಷು ನಿಧದತೇ, ಕುತ್ಸಿತಾನ್ ನಿಕ್ಷಿಪನ್ತಿ; 49 ತಥೈವ ಜಗತಃ ಶೇಷೇ ಭವಿಷ್ಯತಿ, ಫಲತಃ ಸ್ವರ್ಗೀಯದೂತಾ ಆಗತ್ಯ ಪುಣ್ಯವಜ್ಜನಾನಾಂ ಮಧ್ಯಾತ್ ಪಾಪಿನಃ ಪೃಥಕ್ ಕೃತ್ವಾ ವಹ್ನಿಕುಣ್ಡೇ ನಿಕ್ಷೇಪ್ಯನ್ತಿ, (aiṅ g165) 50 ತತ್ರ ರೋದನಂ ದನ್ಯು ದನ್ಯುಘೋಷಣಿಷ್ಠ ಭವಿಷ್ಯತಃ | 51 ಯೀಶುನಾ ತೇ ಪೃಷ್ಟ್ವಾ ಯುಷ್ಮಾಭಿಃ ಕಿಮೇತಾನ್ಯಾಖ್ಯಾನಾನ್ಯಬುದ್ಧ್ಯನ್ತ? ತದಾ ತೇ ಪ್ರತ್ಯವದನ್, ಸತ್ಯಂ ಪ್ರಭೋ | 52 ತದಾನೀಂ ಸ ಕಥಿತವಾನ್, ನಿಜಭಾಣ್ಣಾಗಾರಾತ್ ನವೀನಪುರಾತನಾನಿ ವಸ್ತುನಿ ನಿರ್ಗಮಯತಿ ಯೋ ಗೃಹಸ್ಥಃ ಸ ಇವ ಸ್ವರ್ಗರಾಜ್ಯಮಧಿ ಧಿಕ್ಷಿತಾಃ ಸ್ವರ್ವ ಉಪದೇಷ್ಣಾರಃ | 53 ಅನನ್ತರಂ ಯೀಶುರೇತಾಃ ಸರ್ವಾ ದೃಷ್ಟ್ವಾನ್ತಕಥಾಃ ಸಮಾಪ್ಯ ತಸ್ಮಾತ್ ಸ್ಥಾನಾತ್ ಪ್ರತಸ್ತೇ | ಅಪರಂ ಸ್ವದೇಶಮಾಗತ್ಯ ಜನಾನ್ ಭಜನಭವನ ಉಪದಿಷ್ಟವಾನ್; 54 ತೇ ವಿಸ್ಮಯಂ ಗತ್ತಾ ಕಥಿತವನ್ತ ಏತಸ್ಮೈತಾದ್ಯಶಂ ಜ್ಞಾನಮ್ ಆಶ್ಚರ್ಯುಂ ಕರ್ಮ ಚ ಕಸ್ಮಾದ್ ಅಜಾಯತ? 55 ಕಿಮಯಂ ಸೂತ್ರಧಾರಸ್ಯ ಪುತ್ರೋ ನಹಿ? ಏತಸ್ಯ ಮಾತು ನಾಮ ಚ ಕಿಂ ಮರಿಯಮ್ ನಹಿ? ಯಾಕುಬ್-ಯೂಷಫ್-ಶಿಮೋನ್-ಯಿಹೂದಾಶ್ಚ ಕಿಮೇತಸ್ಯ ಭ್ರಾತರೋ ನಹಿ? 56 ಏತಸ್ಯ ಭಗಿನೃಶ್ಚ ಕಿಮಸ್ಮಾಕಂ ಮಧ್ಯೇ ನ ಸನ್ನಿ? ತರ್ಹಿ ಕಸ್ಮಾದಯಮೇತಾನಿ ಲಬ್ಧವಾನ್? ಇತ್ಥಂ ಸ ತೇಷಾಂ ವಿಘ್ನರೂಪೋ ಬಭೂವ; 57 ತತೋ

ಯೀಶುನಾ ನಿಗದಿತಂ ಸ್ವದೇಶೀಯಜನಾನಾಂ ಮಧ್ಯಂ ವಿನಾ ಭವಿಷ್ಯದ್ವಾದೀ ಕುತ್ರಾಪ್ಯನ್ಯತ್ರ ನಾಸಮ್ಮಾನ್ಯೋ ಭವತೀ | 58
ತೇಷಾಮವಿಶ್ವಾಸಹೇತೋಃ ಸ ತತ್ರ ಸ್ಥಾನೇ ಬಹ್ವಾಶ್ಚರ್ಯಕರ್ಮಾಣಿ ನ ಕೃತವಾನ್ |

14 ತದಾನೀಂ ರಾಜಾ ಹೇರೋದ್ ಯೀಶೋ ಯಶಃ ಶ್ರುತ್ವಾ ನಿಜದಾಸೇಯಾನ್ ಜಗಾದ್, 2 ಬಷ ಮಜ್ಜಯಿತಾ ಯೋಹನ್, ಪ್ರಮಿತೇಭಯಸ್ತಸ್ಯೋತ್ಥಾನಾತ್ ತೇನೇತ್ಥಮದ್ಭುತಂ ಕರ್ಮ ಪ್ರಕಾಶ್ಯತೇ | 3 ಪುರಾ ಹೇರೋದ್ ನಿಜಭಾತುಃ ಫಿಲಿಪೋ ಜಾಯಾಯಾ ಹೇರೋದೀಯಾಯಾ ಅನುರೋಧಾದ್ ಯೋಹನಂ ಧಾರಯಿತ್ವಾ ಬದ್ಧಾ ಕಾರಾಯಾಂ ಸ್ಥಾಪಿತವಾನ್ | 4 ಯತೋ ಯೋಹನ್ ಉಕ್ತವಾನ್, ಏತ್ಯಯಾಃ ಸಂಗ್ರಹೋ ಭವತೋ ನೋಚಿತಃ | 5 ತಸ್ಮಾತ್ ನೃಪತಿಸ್ತಂ ಹನ್ತುಮಿಚ್ಛನ್ನಪಿ ಲೋಕೇಭ್ಯೋ ವಿಭಯಾಚ್ಛಕಾರ; ಯತಃ ಸರ್ವೇ ಯೋಹನಂ ಭವಿಷ್ಯದ್ವಾದಿನಂ ಮೇನಿರೇ | 6 ಕಿನ್ನು ಹೇರೋದೋ ಜನ್ಮಾಹೀಯಮಹ ಉಪಸ್ಥಿತೇ ಹೇರೋದೀಯಾಯಾ ದುಹಿತಾ ತೇಷಾಂ ಸಮಕ್ಷಂ ನೃತಿತ್ವಾ ಹೇರೋದಮಪ್ರೀಣ್ಯತ್ | 7 ತಸ್ಮಾತ್ ಭೂಪತಿಃ ಶಪಥಂ ಕುವರ್ನ್ ಇತಿ ಪ್ರತ್ಯಜ್ಞಾಸೀತ್, ತ್ವಯಾ ಯದ್ ಯಾಚ್ಯತೇ, ತದೇವಾಹಂ ದಾಸ್ಯಾಮಿ | 8 ಸಾ ಕುಮಾರೀ ಸ್ತ್ರೀಯಮಾತುಃ ಶಿಕ್ಷಾಂ ಲಬ್ಧಾ ಬಭಾಷೇ, ಮಜ್ಜಯಿತುರ್ಯೋಹನ ಉತ್ತಮಾಂ ಭಾಜನೇ ಸಮಾನೀಯ ಮಹ್ಯಂ ವಿಶ್ರಾಣಯ | 9 ತತೋ ರಾಜಾ ಶುಶೋಚ, ಕಿನ್ನು ಭೋಜನಾಯೋಪವಿಶತಾಂ ಸಜ್ಞಿನಾಂ ಸ್ವಕೃತಶಪಥಸ್ಯ ಚಾನುರೋಧಾತ್ ತತ್ ಪ್ರದಾತುಮ ಆದಿದೇಶ | 10 ಪಶ್ಚಾತ್ ಕಾರಾಂ ಪ್ರತಿ ನರಂ ಪ್ರಹಿತೃ ಯೋಹನ ಉತ್ತಮಾಂ ಛಿತ್ವಾ 11 ತತ್ ಭಾಜನ ಆನಾಯ್ಯ ತಸ್ಮೈ ಕುಮಾರ್ಯೈ ವ್ಯಶ್ರಾಣಯತ್, ತತಃ ಸಾ ಸ್ವಜನನ್ಯಾಃ ಸಮೀಪಂ ತನ್ನಿನಾಯ | 12 ಪಶ್ಚಾತ್ ಯೋಹನಃ ಶಿಷ್ಯಾ ಆಗತ್ಯ ಕಾಯಂ ನೀತ್ವಾ ಶ್ರುಶಾನೇ ಸ್ಥಾಪಯಾಮಾಸುಸ್ತತೋ ಯೀಶೋಃ ಸನ್ನಿಧಿಂ ಪ್ರಜಿತ್ವಾ ತದ್ವಾತ್ಸರ್ಯಂ ಬಭಾಷೀರೇ | 13 ಅನನ್ತರಂ ಯೀಶುರಿತಿ ನಿಶಚ್ಯ ನಾವಾ ನಿರ್ಜನಸ್ಥಾನಮ್ ಏಕಾಕೀ ಗತವಾನ್, ಪಶ್ಚಾತ್ ಮಾನವಾಸ್ತತ್ ಶ್ರುತ್ವಾ ನಾನಾನಗರೇಭ್ಯ ಆಗತ್ಯ ಪದೈಸ್ತತ್ಪಶ್ಚಾದ್ ಈಯುಃ | 14 ತದಾನೀಂ ಯೀಶು ಬರ್ಹಿರಾಗತ್ಯ ಮಹಾನ್ತಂ ಜನನಿವಹಂ ನಿರೀಕ್ಷ್ಯ ತೇಷು ಕಾರುಣಿಕಃ ಮನ್ ತೇಷಾಂ ಪೀಡಿತಜನಾನ್ ನಿರಾಮಯಾನ್ ಚಕಾರ | 15 ತತಃ ಪರಂ ಸನ್ಧಾಯಾಂ ಶಿಷ್ಯಾಸ್ತದನ್ವಿಕಮಾಗತ್ಯ ಕಥಯಾಚ್ಛಕ್ರುಃ, ಇದಂ ನಿರ್ಜನಸ್ಥಾನಂ ವೇಲಾಪ್ಯವಸನ್ನಾ; ತಸ್ಮಾತ್ ಮನುಜಾನ್ ಸ್ವಸ್ವಗ್ರಾಮಂ ಗನ್ತುಂ ಸ್ವಾರ್ಥಂ ಭಕ್ತ್ಯಾಣಿ ಕ್ಷೇತುಚ್ಛ ಭವಾನ್ ತಾನ್ ವಿಸೃಜತು | 16 ಕಿನ್ನು ಯೀಶುಸ್ತಾನವಾದೀತ್, ತೇಷಾಂ ಗಮನೇ ಪ್ರಯೋಜನಂ ನಾಸ್ತಿ, ಯೂಯಮೇವ ತಾನ್ ಭೋಜಯತ | 17 ತದಾ ತೇ ಪ್ರತ್ಯವದನ್, ಅಸ್ಮಾಕಮತ್ರ ಪೂಪಪಚ್ಛಕಂ ಮೀನದ್ವಯಂ ಇಚ್ಛಾಸೇ | 18 ತದಾನೀಂ ತೇನೋಕ್ತಂ ತಾನಿ ಮದನ್ವಿಕಮಾನಯತ | 19 ಅನನ್ತರಂ ಸ ಮನುಜಾನ್ ಯವಸೋಪಯ್ಯುಪವೇಷ್ಣುಮ್ ಆಜ್ಞಾಪಯಾಮಾಸ; ಅಪರ ತತ್ ಪೂಪಪಚ್ಛಕಂ ಮೀನದ್ವಯಂ ಗೃಹ್ಣನ್ ಸ್ವರ್ಗಂ ಪ್ರತಿ ನಿರೀಕ್ಷ್ಯೇಶ್ಚರೀಯಗುಣಾನ್ ಅನೂದ್ಯ ಭಂಕ್ತಾಃ ಶಿಷ್ಯೇಭ್ಯೋ ದತ್ತವಾನ್, ಶಿಷ್ಯಾಶ್ಚ ಲೋಕೇಭ್ಯೋ ದದುಃ | 20 ತತಃ ಸರ್ವೇ ಭುಕ್ತಾಃ ಪರಿತ್ಯಕ್ತವನ್ತಃ, ತತಸ್ತದವಶಿಷ್ಯಭಕ್ತ್ಯೈಃ ಪೂರ್ಣಾನ್ ದ್ವಾದಶಶಲಕಾನ್ ಗೃಹೀತವನ್ತಃ | 21 ತೇ ಭೋಕ್ತಾರಃ ಸ್ತ್ರೀರ್ಬಾಲಕಾಂಶ್ಚ ವಿಹಾಯ ಪ್ರಾಯೇಣ ಪಚ್ಚ ಸಹಸ್ರಾಣಿ ಪುಮಾಂಸ ಆಸನ್ | 22 ತದನನ್ತರಂ ಯೀಶು ಲೋಕಾನಾಂ ವಿಪರ್ಜನಕಾಲೇ ಶಿಷ್ಯಾನ್ ತರಣಿಮಾರೋಢುಂ ಸ್ವಾಗ್ರೇ ಪಾರಂ ಯಾತುಚ್ಛ ಗಾಢಮಾದಿಷ್ಟವಾನ್ | 23 ತತೋ ಲೋಕೇಷು ವಿಸ್ತೃಷ್ಟೇಷು ಸ ವಿವಿಕ್ತೇ ಪ್ರಾರ್ಥಯಿತುಂ ಗಿರಿಮೇಕಂ ಗತ್ವಾ ಸನ್ಧ್ಯಾಂ ಯಾವತ್ ತತ್ರೈಕಾಕೀ ಸ್ಥಿತವಾನ್ | 24 ಕಿನ್ನು ತದಾನೀಂ ಸಮ್ಯಖವಾತತ್ವಾತ್ ಸರಿತ್ಯತೇ ಮರ್ಥೈ ತರಜ್ಞೈಸ್ತರಣಿದೋಲಾಯಮಾನಾಭವತ್ | 25 ತದಾ ಸ ಯಾಮಿನ್ಯಾಶ್ಚತುರ್ಥಪ್ರಹರೇ ಪದ್ಭ್ಯಾಂ ಪ್ರಜನ್ ತೇಷಾಮನ್ವಿಕಂ ಗತವಾನ್ | 26 ಕಿನ್ನು ಶಿಷ್ಯಾಸ್ತಂ ಸಾಗರೋಪರಿ ಪ್ರಜನ್ತಂ ವಿಲೋಕ್ಯ ಸಮುದ್ವಿಗ್ನಾ ಜಗದುಃ, ಏಷ ಭೂತ ಇತಿ ಶಬ್ದಮಾನಾ ಉಚ್ಛೈಃ ಶಬ್ದಾಯಾಚ್ಛಕ್ರೀರೇ ಚ | 27 ತದೈವ ಯೀಶುಸ್ತಾನವದತ್, ಸುಸ್ಥಿರಾ ಭವತ, ಮಾ ಭೈಷ್ಯ, ಏಷೋಹಮ್ | 28 ತತಃ ಪಿತರ ಇತ್ಯುಕ್ತವಾನ್, ಹೇ ಪ್ರಭೋ, ಯದಿ ಭವಾನೇವ, ತರ್ಹಿ ಮಾಂ ಭವತ್ಸಮೀಪಂ ಯಾತುಮಾಜ್ಞಾಪಯತು | 29 ತತಃ ತೇನಾದಿಷ್ಟಃ ಪಿತರಸ್ತರಣಿತೋಽವರುಹ್ಯ ಯೀಶೇರನ್ವಿಕಂ ಪ್ರಾಪ್ತುಂ ತೋಯೋಪರಿ ವವ್ರಾಜ | 30 ಕಿನ್ನು ಪ್ರಚಣ್ಡಂ ಪವನಂ ವಿಲೋಕ್ಯ ಭಯಾತ್ ತೋಯೇ ಮಂಕ್ತುಮ್ ಆರೇಭೇ, ತಸ್ಮಾದ್ ಉಚ್ಛೈಃ ಶಬ್ದಾಯಮಾನಃ ಕಥಿತವಾನ್, ಹೇ ಪ್ರಭೋ, ಮಾಮವತು | 31 ಯೀಶುಸ್ತತ್ಕ್ಷಣಾತ್ ಕರಂ ಪ್ರಸಾರ್ಯ ತಂ ಧರನ್ ಉಕ್ತವಾನ್, ಹ ಸ್ತೋಕಪತ್ರಯಿನ್ ತ್ವಂ ಕುತಃ ಸಮಶೇಧಾಃ? 32 ಅನನ್ತರಂ ತಯೋಸ್ತರಣಿಮಾರೂಢಯೋಃ ಪವನೋ ನಿವವೃತೇ | 33 ತದಾನೀಂ ಯೇ ತರಣ್ಯಮಾಸನ್, ತ ಆಗತ್ಯ ತಂ ಪ್ರಣದ್ಯ ಕಥಿತವನ್ತಃ, ಯಥಾರ್ಥಸ್ತಮೇವೇಶ್ವರಸುತಃ | 34 ಅನನ್ತರಂ ಪಾರಂ ಪ್ರಾಪ್ಯ ತೇ ಗಿರೇಷರನ್ನಾಮಕಂ ನಗರಮುಪತಸ್ಥಃ, 35 ತದಾ ತತ್ರತ್ಯಾಜನಾ ಯೀಶುಂ ಪರಿಚೀಯ ತದೈಶ್ಚ ಚತುರ್ಧಿಶೋ ವಾರ್ತಾಂ ಪ್ರಹಿತೃ ಯತ್ರ ಯಾವನ್ತಃ

ಪೀಡಿತಾ ಆಸನ್, ತಾವತಏವ ತದನ್ವಿಕಮಾನಯಾಮಾಸುಃ | 36 ಅಪರಂ ತದೀಯವಸನಸ್ಯ ಗ್ರನ್ಥಿಮಾತ್ರಂ ಸ್ವಪ್ನಂ ವಿನೀಯ ಯಾವನ್ನೋ ಜನಾಸ್ತತ್ ಸ್ವರ್ಥಂ ಚಕ್ರೀ, ತೇ ಸರ್ವಏವ ನಿರಾಮಯಾ ಬಭೂವುಃ |

15 ಅಪರಂ ಯಿರೂಶಾಲಮ್ಕಗರೀಯಾಃ ಕತಿಪಯಾ ಅಧ್ಯಾಪಕಾಃ ಫಿರೂಶಿನಶ್ಚ ಯೀಶೋಃ ಸಮೀಪಮಾಗತ್ಯ ಕಥಯಾಮಾಸುಃ, 2 ತವ ಶಿಷ್ಯಾಃ ಕಿಮರ್ಥಮ್ ಅಪ್ರಕ್ಷಾಲಿತಕರೈ ಭಕ್ಷಿತ್ವಾ ಪರಮ್ಪರಾಗತಂ ಪ್ರಾಚೀನಾನಾಂ ವ್ಯವಹಾರಂ ಲಜ್ಜಂತೇ? 3 ತತೋ ಯೀಶುಃ ಪ್ರತ್ಯುವಾಚ, ಯೂಯಂ ಪರಮ್ಪರಾಗತಾಚಾರೇಣ ಕುತ ಈಶ್ವರಾಜ್ಞಂ ಲಜ್ಜದ್ವೇ | 4 ಈಶ್ವರ ಇತ್ಯಾಜ್ಞಾಪಯತ್, ತ್ವಂ ನಿಜಪಿತೌ ಸಂಮನ್ಯೇಥಾಃ, ಯೇನ ಚ ನಿಜಪಿತೌ ನಿನ್ದೇತೇ, ಸ ನಿಶ್ಚಿತಂ ಮ್ರುಯೇತಃ; 5 ಕಿನ್ನು ಯೂಯಂ ವದಥ, ಯಃ ಸ್ವಜನಕಂ ಸ್ವಜನನೀಂ ವಾ ವಾಕ್ಯಮಿದಂ ವದತಿ, ಯುವಾಂ ಮತ್ತೋ ಯಲ್ಲಭೇಥೇ, ತತ್ ನೃವಿದ್ಯತ, 6 ಸ ನಿಜಪಿತೌ ಪುನ ನ್ ಸಂಮಂಸ್ಯತೇ | ಇತ್ಥಂ ಯೂಯಂ ಪರಮ್ಪರಾಗತೇನ ಸ್ತೇಷಾಮಾಚಾರೇಣೇಶ್ವರೀಯಾಜ್ಞಾಂ ಲುಮ್ಛ | 7 ರೇ ಕಪಟಿನಃ ಸರ್ವೇ ಯಶಯಿಯೋ ಯುಷ್ಮಾನಧಿ ಭವಿಷ್ಯದ್ವಚನಾನ್ಯೇತಾನಿ ಸಮ್ಯಗ್ ಉಕ್ತವಾನ್ | 8 ವದನ್ನಿ, ಮ್ಫನುಜಾ ಏತೇ ಸಮಾಯಾನ್ವಿ ಮದನ್ವಿಕಂ | ತಥಾಧರೈ ಮ್ಫದೀಯಿಷ್ಯ ಮಾನಂ ಕುರ್ವನ್ವಿ ತೇ ನರಾಃ | 9 ಕಿನ್ನು ತೇಷಾಂ ಮನೋ ಮತ್ತೋ ವಿದೂರಏವ ತಿಷ್ಠತಿ | ಶಿಕ್ಷಯನ್ನೋ ವಿಧೀನ್ ನಾಜ್ಞಾ ಭಜಂತೇ ಮಾಂ ಮುದೈವ ತೇ | 10 ತತೋ ಯೀಶು ಲೋಕಾನ್ ಆಹೂಯ ಪ್ರೋಕ್ತವಾನ್, ಯೂಯಂ ಶ್ರುತ್ವಾ ಬುದ್ಧಧ್ವಂ | 11 ಯನ್ನುಖಂ ಪ್ರವಿಶತಿ, ತತ್ ಮನುಜಮ್ ಅಮೇಧ್ಯಂ ನ ಕರೋತಿ, ಕಿನ್ನು ಯದಾಸ್ಮಾತ್ ನಿರ್ಗಚ್ಛತಿ, ತದೇವ ಮಾನುಷಮಮೇಧ್ಯೇ ಕರೋತಿ | 12 ತದಾನೀಂ ಶಿಷ್ಯಾ ಆಗತ್ಯ ತಸ್ಮೈ ಕಥಯಾನ್ತುಕುಃ, ಏತಾಂ ಕಥಾಂ ಶ್ರುತ್ವಾ ಫಿರೂಶಿನೋ ವ್ಯರಜ್ಜನ್ತು, ತತ್ ಕಿಂ ಭವತಾ ಜ್ಞಾಯತೇ? 13 ಸ ಪ್ರತ್ಯವದತ್, ಮಮ ಸ್ವರ್ಗಸ್ಥಃ ಪಿತಾ ಯಂ ಕಚ್ಚಿದಜ್ಜುರಂ ನಾರೋಪಯತ್, ಸ ಉತ್ಪಾದ್ಯತೇ | 14 ತೇ ತಿಷ್ಯನ್ತು, ತೇ ಅನ್ಮಮನುಜಾನಾಮ್ ಅನ್ಯಮಾರ್ಗದರ್ಶಕಾ ಏವ; ಯದ್ಯನ್ನೋಽನ್ಯಂ ಪನ್ನಾನಂ ದರ್ಶಯತಿ, ತಹ್ಯುಭೌ ಗರ್ತೇ ಪತತಃ | 15 ತದಾ ಪಿತರಸ್ತಂ ಪ್ರತ್ಯವದತ್, ದೃಷ್ಟ್ವಾನುಮಮಸ್ಮಾನ್ ಬೋಧಯತು | 16 ಯೀಶುನಾ ಪ್ರೋಕ್ತಂ, ಯೂಯಮದ್ಯ ಯಾವತ್ ಕಿಮಬೋಧಾಃ ಸ್ತ? 17 ಕಥಾಮಿಮಾಂ ಕಿಂ ನ ಬುದ್ಧದ್ವೇ? ಯದಾಸ್ಯಂ ಪ್ರೇವಿಶತಿ, ತದ್ ಉದರೇ ಪತನ್ ಬಹಿನಿಯಾತಿ, 18 ಕಿನ್ತ್ವಾಸ್ಯಾದ್ ಯನ್ನಿಯಾತಿ, ತದ್ ಅನ್ಯಕರಣಾತ್ ನಿಯಾತತ್ಯಾತ್ ಮನುಜಮಮೇಧ್ಯಂ ಕರೋತಿ | 19 ಯತೋಽನ್ಯಕರಣಾತ್ ಕುಚಿನ್ತಾ ಬಧಃ ಪಾರದಾರಿಕತಾ ವೇಶ್ಯಾಗಮನಂ ಚೈರ್ಯಂ ಮಿಥ್ಯಾಸಾಕ್ಷ್ಯಮ್ ಈಶ್ವರನಿನ್ತಾ ಚೈತಾನಿ ಸರ್ವಾಣಿ ನಿಯ್ಯಾನ್ವಿ | 20 ಏತಾನಿ ಮನುಷ್ಯಮಪವಿತ್ರೀ ಕುರ್ವನ್ವಿ ಕಿನ್ತ್ವಪ್ರಕ್ಷಾಲಿತಕರೇಣ ಭೋಜನಂ ಮನುಜಮಮೇಧ್ಯಂ ನ ಕರೋತಿ | 21 ಅನನ್ತರಂ ಯೀಶುಸ್ತಸ್ಮಾತ್ ಸ್ಥಾನಾತ್ ಪ್ರಸ್ಥಾಯ ಸೋರಸೀದೋನ್ನಗರಯೋಃ ಸೀಮಾಮುಪತಸ್ಯ | 22 ತದಾ ತತ್ಸೀಮಾತಃ ಕಾಚಿತ್ ಕಿನಾನೀಯಾ ಯೋಷಿದ್ ಆಗತ್ಯ ತಮುಚ್ಚೈರುವಾಚ, ಹೇ ಪ್ರಭೋ ದಾಯೂದಃ ಸನ್ನಾನ, ಮಮೈಕಾ ದುಹಿತಾಸ್ತೇ ಸಾ ಭೂತಗ್ರಸ್ತಾ ಸತೀ ಮಹಾಕ್ಲೇಶಂ ಪ್ರಾಪ್ನೋತಿ ಮಮ ದಯಸ್ಸ | 23 ಕಿನ್ನು ಯೀಶುಸ್ತಾಂ ಕಿಮಪಿ ನೋಕ್ತವಾನ್, ತತಃ ಶಿಷ್ಯಾ ಆಗತ್ಯ ತಂ ನಿವೇದಯಾಮಾಸುಃ, ಏಷಾ ಯೋಷಿದ್ ಅಸ್ಮಾಕಂ ಪಶ್ಚಾದ್ ಉಚ್ಛೈರಾಹೂಯಾಗಚ್ಛತಿ, ಏನಾಂ ವಿಸ್ಮಜತು | 24 ತದಾ ಸ ಪ್ರತ್ಯವದತ್, ಇಸ್ರಾಯೀಲೋತ್ತಸ್ಯ ಹಾರಿತಮೇಷಾನ್ ವಿನಾ ಕಸ್ಯಾಪ್ಯನ್ಯಸ್ಯ ಸಮೀಪಂ ನಾಹಂ ಪ್ರೇಷಿತೋಸ್ಮಿ | 25 ತತಃ ಸಾ ನಾರೀಸಮಾಗತ್ಯ ತಂ ಪ್ರಣಮ್ಯ ಜಗಾದ, ಹೇ ಪ್ರಭೋ ಮಾಮುಪಕುರು | 26 ಸ ಉಕ್ತವಾನ್, ಬಾಲಕಾನಾಂ ಭಕ್ತ್ಯಮಾದಾಯ ಸಾರಮೇಯೇಭ್ಯೋ ದಾನಂ ನೋಚಿತಂ | 27 ತದಾ ಸಾ ಬಭಾಷೇ, ಹೇ ಪ್ರಭೋ, ತತ್ ಸತ್ಯಂ, ತಥಾಪಿ ಪ್ರಭೋ ಭರ್ಷಾದ್ ಯದುಚ್ಚಿಷ್ಠಂ ಪತತಿ, ತತ್ ಸಾರಮೇಯಾಃ ಖಾದನ್ವಿ | 28 ತತೋ ಯೀಶುಃ ಪ್ರತ್ಯವದತ್, ಹೇ ಯೋಷಿತ್, ತವ ವಿಶ್ವಾಸೋ ಮಹಾನ್ ತಸ್ಮಾತ್ ತವ ಮನೋಭಿಲಷಿತಂ ಸಿದ್ಧ್ಯತು, ತೇನ ತಸ್ಯಾಃ ಕನ್ಯಾ ತಸ್ಮಿನ್ನೇವ ದಕ್ಷೇ ನಿರಾಮಯಾಭವತ್ | 29 ಅನನ್ತರಂ ಯೀಶುಸ್ತಸ್ಮಾತ್ ಸ್ಥಾನಾತ್ ಪ್ರಸ್ಥಾಯ ಗಾಲೀಲ್ಲಾಗರಸ್ಯ ಸನ್ನಿಧಿಮಾಗತ್ಯ ಧರಾಧರಮಾರುಹ್ಯ ತತೋಪವಿವೇಶ | 30 ಪಶ್ಚಾತ್ ಜನನಿವಹೋ ಬಹೂನ್ ಖಿಷ್ಣಾನ್ಮಮೂಕಶುಷ್ಕಕರಮಾನುಷಾನ್ ಆದಾಯ ಯೀಶೋಃ ಸಮೀಪಮಾಗತ್ಯ ತಚ್ಚರಣಾನ್ವಿಕೇ ಸ್ಥಾಪಯಾಮಾಸುಃ, ತತಃ ಸಾ ತಾನ್ ನಿರಾಮಯಾನ್ ಅಕರೋತ್ | 31 ಇತ್ಥಂ ಮೂಕಾ ವಾಕ್ಯಂ ವದನ್ನಿ, ಶುಷ್ಕಕರಾಃ ಸ್ವಾಸ್ಥ್ಯಮಾಯಾನ್ವಿ, ಪಜ್ಜವೋ ಗಚ್ಛನ್ತಿ, ಅನ್ಯಾ ವೀಕ್ಷಂತೇ, ಇತಿ ವಿಲೋಕ್ಯ ಲೋಕಾ ವಿಸ್ಮಯಂ ಮನ್ಯಮಾನಾ ಇಸ್ರಾಯೀಲ ಈಶ್ವರಂ ಧನ್ಯಂ ಬಭಾಷಿರೇ | 32 ತದಾನೀಂ ಯೀಶುಃ ಸ್ತಶಿಷ್ಯಾನ್ ಆಹೂಯ ಗದಿತವಾನ್, ಏತಜ್ಜನನಿವಹೇಷು ಮಮ ದಯಾ ಜಾಯತೇ, ಏತೇ ದಿನತ್ರಯಂ ಮಯಾ ಸಾಕಂ ಸನ್ನಿ, ಏಷಾಂ ಭಕ್ತ್ಯವಸ್ತು ಚ ಕಚ್ಚಿದಪಿ ನಾಸ್ತಿ, ತಸ್ಮಾದಹಮೇತಾನಕೃತಾಹಾರಾನ್ ನ ವಿಸ್ತಕ್ವಾಮಿ, ತಥಾತ್ವೇ ವರ್ತಮದ್ಯೇ ಕ್ಲಾಮ್ಯೇಷುಃ | 33 ತದಾ ಶಿಷ್ಯಾ ಊಚುಃ, ಏತಸ್ಮಿನ್ ಪ್ರಾನ್ತರಮದ್ಯ ಏತಾವತೋ ಮರ್ತ್ಯಾನ್ ತರ್ಪಯಿತುಂ

ವಯಂ ಕುತ್ರ ಪೂಪಾನ್ ಪ್ರಾಪ್ನಾಃಮಃ? 34 ಯೀಶುರವ್ಯಭಕ್ತ್, ಯುಷ್ಣಾಕಂ ನಿಕಟೇ ಕತಿ ಪೂಪಾ ಆಸತೇ? ತ ಊಚುಃ, ಸಪ್ತಪೂಪಾ ಅಲ್ಪಾಃ ಕ್ಷುದ್ರಮೀನಾಶ್ಚ ಸನ್ | 35 ತದಾನೀಂ ಸ ಲೋಕನಿವಹಂ ಭೂಮಾವುಪವೇಷ್ಣುಮ್ ಆದಿಶ್ಯ 36 ತಾನ್ ಸಪ್ತಪೂಪಾನ್ ಮೀನಾಂಶ್ಚ ಗೃಹ್ಣಾನ್ ಈಶ್ವರೀಯಗುಣಾನ್ ಅನೂದ್ಯ ಭಂಕ್ತಾಃ ಶಿಷ್ಯೇಭ್ಯೋ ದದೌ, ಶಿಷ್ಯಾ ಲೋಕೇಭ್ಯೋ ದದುಃ | 37 ತತಃ ಸರ್ವೇ ಭುಕ್ತಾಃ ತೃಪ್ತವನ್ತಃ; ತದವಶಿಷ್ಯಭಕ್ಷ್ಯೇಣ ಸಪ್ತಡಲಕಾನ್ ಪರಿಪೂರ್ಯ ಸಂಜಗ್ಮುಃ | 38 ತೇ ಭೋಕ್ತಾರೋ ಯೋಷಿತೋ ಬಾಲಕಾಂಶ್ಚ ವಿಹಾಯ ಪ್ರಾಯೇಣ ಚತುಃಸಹಸ್ರಾಣಿ ಪುರುಷಾ ಆಸನ್ | 39 ತತಃ ಪರಂ ಸ ಜನನಿವಹಂ ವಿಸ್ಮಜ್ಯ ತರಿಮಾರುಹ್ಯ ಮಗ್ಗಲಾಪ್ರದೇಶಂ ಗತವಾನ್ |

16 ತದಾನೀಂ ಫಿರೂಶಿನಃ ಸಿದೂಕಿನಶ್ಚಾತ್ಮ ತಂ ಪರೀಕ್ಷಿತುಂ ನಭಮೀಯಂ ಕಿಞ್ಚನ ಲಕ್ಷ್ಮ ದರ್ಶಯಿತುಂ ತಸ್ಮೈ ನಿವೇದಯಾಮಾಸುಃ | 2 ತತಃ ಸ ಉಕ್ತವಾನ್, ಸನ್ತ್ಯಾಯಾಂ ನಭಸೋ ರಕ್ತತ್ವಾದ್ ಯೂಯಂ ವದಥ, ಶ್ಲೋ ನಿರ್ಮಲಂ ದಿನಂ ಭವಿಷ್ಯತಿ; 3 ಪ್ರಾತಃಕಾಲೇ ಚ ನಭಸೋ ರಕ್ತತ್ವಾದ್ ಮಲಿನತ್ವಾಞ್ಚ ವದಥ, ಝಿಷ್ಯಾದ್ಯ ಭವಿಷ್ಯತಿ | ಹೇ ಕಪಟಿನೋ ಯದಿ ಯೂಯಮ್ ಅನ್ವರೀಕ್ಷಸ್ಯ ಲಕ್ಷ್ಮ ಬೋದ್ಧುಂ ಶಕ್ನುಥ, ತರ್ಹಿ ಕಾಲಸ್ಯೈತಸ್ಯ ಲಕ್ಷ್ಮ ಕಥಂ ಬೋದ್ಧುಂ ನ ಶಕ್ನುಥ? 4 ಏತತ್ಕಾಲಸ್ಯ ದುಷ್ಣೋ ವ್ಯಭಿಚಾರೀ ಚ ವಂಶೋ ಲಕ್ಷ್ಮ ಗವೇಷಯತಿ, ಕಿನ್ನು ಯೂನಸೋ ಭವಿಷ್ಯದ್ವಾದಿನೋ ಲಕ್ಷ್ಮ ವಿನಾನ್ತತ್ ಕಿಮಪಿ ಲಕ್ಷ್ಮ ತಾನ್ ನ ದರ್ಶಯಿಯಿತ್ಯೇ | ತದಾನೀಂ ಸ ತಾನ್ ವಿಹಾಯ ಪ್ರತಸ್ಥೇ | 5 ಅನನ್ತರಮನ್ವಪಾರಗಮನಕಾಲೇ ತಸ್ಯ ಶಿಷ್ಯಾಃ ಪೂಪಮಾನೇತುಂ ವಿಸ್ಮತವನ್ತಃ | 6 ಯೀಶುಸ್ಯಾನವಾದೀತ್, ಯೂಯಂ ಫಿರೂಶಿನಾಂ ಸಿದೂಕಿನಾಞ್ಚ ಕಿಣ್ಣಂ ಪ್ರತಿ ಸಾವಧಾನಾಃ ಸತರ್ಕಾಶ್ಚ ಭವತ | 7 ತೇನ ತೇ ಪರಸ್ಪರಂ ವಿವಿಚ್ಯ ಕಥಯಿತುಮಾರೇಭಿರೇ, ವಯಂ ಪೂಪಾನಾನೇತುಂ ವಿಸ್ಮತವನ್ತ ಏತತ್ಕಾರಣಾದ್ ಇತಿ ಕಥಯತಿ | 8 ಕಿನ್ನು ಯೀಶುಸ್ತದ್ವಿಜ್ಞಾಯ ತಾನವೋಚತ್, ಹೇ ಸ್ತೋಕವಿಶ್ವಾಸಿನೋ ಯೂಯಂ ಪೂಪಾನಾನಯನಮಧಿ ಕುತಃ ಪರಸ್ಪರಮೇತದ್ ವಿವಿಂಕ್ಯ? 9 ಯುಷ್ಣಾಭಿಃ ಕಿಮದ್ಯಾಪಿ ನ ಜ್ಞಾಯತೇ? ಪಞ್ಚಾಭಿಃ ಪೂಪೈಃ ಪಞ್ಚಸಹಸ್ರಪುರುಷೇಷು ಭೋಜಿತೇಷು ಭಕ್ಷ್ಯೋಚ್ಚಿಷ್ಯಪೂರ್ಣಾನ್ ಕತಿ ಡಲಕಾನ್ ಸಮಗೃಹ್ಣೀತಂ; 10 ತಥಾ ಸಪ್ತಭಿಃ ಪೂಪೈಶ್ಚತುಃಸಹಸ್ರಪುರುಷೇಷು ಭೇಜಿತೇಷು ಕತಿ ಡಲಕಾನ್ ಸಮಗೃಹ್ಣೀತ, ತತ್ ಕಿಂ ಯುಷ್ಣಾಭಿರ್ನ ಸ್ಪರ್ಯತೇ? 11 ತಸ್ಮಾತ್ ಫಿರೂಶಿನಾಂ ಸಿದೂಕಿನಾಞ್ಚ ಕಿಣ್ಣಂ ಪ್ರತಿ ಸಾವಧಾನಾಸ್ತಿಷ್ಯತ, ಕಥಾಮಿಮಾಮ್ ಅಹಂ ಪೂಪಾನಾಧಿ ನಾಕಥಯಂ, ಏತದ್ ಯೂಯಂ ಕುತೋ ನ ಬುದ್ಧದ್ಧೇ? 12 ತದಾನೀಂ ಪೂಪಕಿಣ್ಣಂ ಪ್ರತಿ ಸಾವಧಾನಾಸ್ತಿಷ್ಯತೇತಿ ನೋಕ್ತಾಃ ಫಿರೂಶಿನಾಂ ಸಿದೂಕಿನಾಞ್ಚ ಉಪದೇಶಂ ಪ್ರತಿ ಸಾವಧಾನಾಸ್ತಿಷ್ಯತೇತಿ ಕಥಿತವಾನ್, ಇತಿ ತೈರಬೋಧಿ | 13 ಅಪರಞ್ಚ ಯೀಶುಃ ಕೈಸರಿಯಾ-ಫಿಲಿಪಿಪ್ರದೇಶಮಾಗತ್ಯ ಶಿಷ್ಯಾನ್ ಅಪ್ಯಭಕ್ತ್, ಯೋಽಹಂ ಮನುಜಸುತಃ ಸೋಽಹಂ ಕಃ? ಲೋಕೈರಹಂ ಕಿಮುಚ್ಯೇ? 14 ತದಾನೀಂ ತೇ ಕಥಿತವನ್ತಃ, ಕೇಚಿದ್ ವದನ್ತಿ ತ್ವಂ ಮಜ್ಜಯಿತಾ ಯೋಹನ್, ಕೇಚಿದ್ವದನ್ತಿ, ತ್ವಮ್ ಏಲಿಯಃ, ಕೇಚಿದ್ವದನ್ತಿ, ತ್ವಂ ಯಿರಿಮಿಯೋ ವಾ ಕಶ್ಚಿದ್ ಭವಿಷ್ಯದ್ವಾದೀತಿ | 15 ಪಶ್ಯಾತ್ ಸ ತಾನ್ ಪಪ್ರಚ್ಯ ಯೂಯಂ ಮಾಂ ಕಂ ವದಥ? ತತಃ ಶಿಮೋನ್ ಪಿತರ ಉವಾಚ, 16 ತ್ವಮಮರೇಶ್ವರಸ್ಯಾಭಿಷಿಕ್ತಪುತ್ರಃ | 17 ತತೋ ಯೀಶುಃ ಕಥಿತವಾನ್, ಹೇ ಯೂನಸಃ ಪುತ್ರ ಶಿಮೋನ್ ತ್ವಂ ಧನ್ಯಃ; ಯತಃ ಕೋಪಿ ಅನುಜಸ್ತಯ್ಯೇತಜ್ಞಾನಂ ನೋದವಾದಯತ್, ಕಿನ್ನು ಮಮ ಸ್ವರ್ಗಸ್ಯ ಪಿತೋದವಾದಯತ್ | 18 ಅತೋಽಹಂ ತ್ವಾಂ ವದಾಮಿ, ತ್ವಂ ಪಿತರಃ (ಪ್ರಸರಃ) ಅಹಞ್ಚ ತಸ್ಯ ಪ್ರಸ್ತರಸ್ಯೋಪರಿ ಸ್ವಮಣ್ಣಲೀಂ ನಿರ್ಮಾಸ್ಯಾಮಿ, ತೇನ ನಿರಯೋ ಬಲಾತ್ ತಾಂ ಪರಾಜೇತುಂ ನ ಶಕ್ನುತಿ | (Hades g86) 19 ಅಹಂ ತುಭ್ಯಂ ಸ್ವರ್ಗೀಯರಾಜ್ಯಸ್ಯ ಕುಚ್ಛಿಕಾಂ ದಾಸ್ಯಾಮಿ, ತೇನ ಯತ್ ಕಿಞ್ಚನ ತ್ವಂ ಪೃಥಿವ್ಯಾಂ ಭಂತ್ಸ್ಯಸಿ ತತ್ಸ್ವರ್ಗೇ ಭಂತ್ಸ್ಯತೇ, ಯಚ್ಚ ಕಿಞ್ಚನ ಮಹ್ಯಾಂ ಮೋಕ್ಷಸಿ ತತ್ ಸ್ವರ್ಗೇ ಮೋಕ್ಷತೇ | 20 ಪಶ್ಯಾತ್ ಸ ಶಿಷ್ಯಾನಾದಿಶತ್, ಅಹಮಭಿಷಿಕ್ತೋ ಯೀಶುರಿತಿ ಕಥಾಂ ಕಸ್ಮೈಚಿದಪಿ ಯೂಯಂ ಮಾ ಕಥಯತ | 21 ಅನ್ಯಞ್ಚ ಯಿರೂಶಾಲಮ್ನಗರಂ ಗತ್ವಾ ಪ್ರಾಚೀನಲೋಕೇಭ್ಯಃ ಪ್ರಧಾನಯಾಜಕೇಭ್ಯ ಉಪಾಧ್ಯಾಯೇಭ್ಯಶ್ಚ ಬಹುದುಃಖಭೋಗಸ್ಯೈ ಹೃತತ್ವಂ ತೃತೀಯದಿನೇ ಪುನರುತ್ಥಾನಞ್ಚ ಮಮಾವಶ್ಯಕಮ್ ಏತಾಃ ಕಥಾ ಯೀಶುಸ್ತತ್ಕಾಲಮಾರಭ್ಯ ಶಿಷ್ಯಾನ್ ಜ್ಞಾಪಯಿತುಮ್ ಆರಭುವಾನ್ | 22 ತದಾನೀಂ ಪಿತರಸ್ಯಸ್ಯ ಕರಂ ಘೃತ್ವಾ ತರ್ಹಿಯಿತ್ವಾ ಕಥಯಿತುಮಾರಭುವಾನ್, ಹೇ ಪ್ರಭೋ, ತತ್ ತ್ವತ್ತೋ ದೂರಂ ಯಾತು, ತ್ವಾಂ ಪ್ರತಿ ಕದಾಪಿ ನ ಘಟಿಷ್ಯತೇ | 23 ಕಿನ್ನು ಸ ವದನಂ ಪರಾವರ್ತ್ಯ ಪಿತರಂ ಜಗಾದ, ಹೇ ವಿಘ್ನಕಾರಿನ್, ಮತ್ಸಮ್ಮುಖಾದ್ ದೂರೀಭವ, ತ್ವಂ ಮಾಂ ಬಾಧಸೇ, ಈಶ್ವರೀಯಕಾರ್ಯಾತ್ ಮಾನುಷೀಯಕಾರ್ಯಂ ತುಭ್ಯಂ ರೋಚತೇ | 24 ಅನನ್ತರಂ ಯೀಶುಃ ಸ್ವೀಯಶಿಷ್ಯಾನ್ ಉಕ್ತವಾನ್ ಯಃ ಕಶ್ಚಿತ್ ಮಮ ಪಶ್ಯಾದ್ಗಾಮೀ ಭವಿತುಮ್ ಇಚ್ಛತಿ, ಸ ಸ್ವಂ ದಾಮ್ಯತು, ತಥಾ ಸ್ವಕುಶಲಂ ಗೃಹ್ಣಾನ್ ಮತ್ಪಶ್ಯಾದ್ವಾಯಾತು | 25 ಯತೋ ಯಃ ಪ್ರಾಣಾನ್ ರಕ್ಷಿತುಮಿಚ್ಛತಿ, ಸ ತಾನ್ ಹಾರಯಿಷ್ಯತಿ, ಕಿನ್ನು ಯೋ

ಮದರ್ಥಂ ನಿಜಪ್ರಾಣಾನ್ ಹಾರಯತಿ, ಸ ತಾನ್ ಪ್ರಾಪ್ನೋತಿ | 26 ಮಾನುಷೋ ಯದಿ ಸರ್ವಂ ಜಗತ್ ಲಭತೇ ನಿಜಪ್ರಾಣಾನ್ ಹಾರಯತಿ, ತರ್ಹಿ ತಸ್ಯ ಕೋ ಲಾಭಃ? ಮನುಷೋ ನಿಜಪ್ರಾಣಾನಾಂ ವಿನಿಮಯೇನ ವಾ ಕಿಂ ದಾತುಂ ಶಕ್ನೋತಿ? 27 ಮನುಜಸುತಃ ಸ್ವದೂತ್ಯೈಃ ಸಾಕಂ ಪಿತುಃ ಪ್ರಭಾವೇಣಾಗಮಿಷ್ಯತಿ; ತದಾ ಪ್ರತಿಮನುಜಂ ಸ್ವಸ್ತಕರ್ಮಾನುಸಾರಾತ್ ಫಲಂ ದಾಸ್ಯತಿ | 28 ಅಹಂ ಯುಷ್ಮಾನ್ ತಥ್ಯಂ ವಚ್ಚಿ ಸರಾಜ್ಯಂ ಮನುಜಸುತಮ್ ಆಗತಂ ನ ಪಶ್ಯನ್ನೋ ಮೃತ್ಯುಂ ನ ಸ್ವಾದಿಷ್ಟ್ಯನ್ನಿ, ಏತಾದೃಶಾಃ ಕತಿಪಯಜನಾ ಅತ್ರಾಪಿ ದಣ್ಣಾಯಮಾನಾಃ ಸನ್ನಿ |

17 ಅನನ್ತರಂ ಷಡ್ವಿನೇಭ್ಯಃ ಪರಂ ಯೀಶುಃ ಪಿತರಂ ಯಾಕೂಬಂ ತತ್ಪಜಜಂ ಯೋಹನಂ ಇ ಗೃಹ್ಲನ್ ಉಚ್ಚಾದ್ಯೇ ವಿವಿಕ್ತಸ್ಥಾನಮ್ ಆಗತ್ಯ ತೇಷಾಂ ಸಮಕ್ಷಂ ರೂಪಮನ್ಯತ್ ದಧಾರ | 2 ತೇನ ತದಾಸ್ಯಂ ತೇಜಸ್ವಿ ತದಾಭರಣಮ್ ಆಲೋಕವತ್ ಪಾಣ್ಡುರಮಭವತ್ | 3 ಅನ್ಯಚ್ಚ ತೇನ ಸಾಕಂ ಸಂಲಪನ್ತಾ ಮೂಸಾ ಏಲಿಯಶ್ಚ ತೇಭ್ಯೋ ದರ್ಶನಂ ದದತುಃ | 4 ತದಾನೀಂ ಪಿತರೋ ಯೀಶುಂ ಜಗಾದ, ಹೇ ಪ್ರಭೋ ಸ್ಥಿತಿರತ್ರಾಸ್ತಾಕಂ ಶುಭಾ, ಯದಿ ಭವತಾನುಮನ್ಯತೇ, ತರ್ಹಿ ಭವದರ್ಥಮೇಕಂ ಮೂಸಾರ್ಥಮೇಕಮ್ ಏಲಿಯಾರ್ಥಇಷ್ಟೈಕಮ್ ಇತಿ ತ್ರೀಣಿ ದೂಷ್ಯಾಣಿ ನಿರ್ಮಮ | 5 ಏತತ್ಕಥನಕಾಲ ಏಕ ಉಜ್ಜವಲಃ ಪಯೋದಸ್ತೇಷಾಮುಪರಿ ಣಾಯಾಂ ಕೃತವಾನ್, ವಾರಿದಾದ್ ಏಷಾ ನಭಸೀಯಾ ವಾಗ್ ಬಭೂವ, ಮಮಾಯಂ ಪ್ರಿಯಃ ಪುತ್ರಃ, ಅಸ್ಮಿನ್ ಮಮ ಮಹಾಸನ್ನೋಷ ಏತಸ್ಯ ವಾಕ್ಯಂ ಯೂಯಂ ನಿಶಾಮಯತ | 6 ಕಿನ್ನು ವಾಚಮೇತಾಂ ಶೃಣ್ವನ್ನಏವ ಶಿಷ್ಯಾ ಮೃಶಂ ಶಜ್ಜಮಾನಾ ನ್ಯುಬ್ಧಾ ನೃಪತನ್ | 7 ತದಾ ಯೀಶುರಾಗತ್ಯ ತೇಷಾಂ ಗಾತ್ರಾಣಿ ಸ್ವಶನ್ ಉವಾಚ, ಉತ್ಪಿಷ್ಠತ, ಮಾ ಭೈಷ್ಣ | 8 ತದಾನೀಂ ನೇತ್ರಾಣ್ಯುನ್ಮೀಲ್ಯ ಯೀಶುಂ ವಿನಾ ಕಮಪಿ ನ ದದ್ಯತುಃ | 9 ತತಃ ಪರಮ್ ಅದ್ರೇರವರೋಹಣಕಾಲೇ ಯೀಶುಸ್ತಾನ್ ಇತ್ಯಾದಿದೇಶ, ಮನುಜಸುತಸ್ಯ ಮೃತಾನಾಂ ಮಧ್ಯಾದುತ್ತಾನಂ ಯಾವನ್ನ ಜಾಯತೇ, ತಾವತ್ ಯುಷ್ಮಾಭಿರೇತದ್ಧರ್ಶನಂ ಕಸ್ಮೈಚಿವಿ ನ ಕಥಯಿತ್ವಂ | 10 ತದಾ ಶಿಷ್ಯಾಸ್ತಂ ಪಪ್ರಚ್ಛುಃ, ಪ್ರಥಮಮ್ ಏಲಿಯ ಆಯಾಸ್ಯತೀತಿ ಕುತ ಉಪಾಧ್ಯಾಯೈರುಚ್ಯತೇ? 11 ತತೋ ಯೀಶುಃ ಪ್ರತ್ಯವಾದೀತ್, ಏಲಿಯಃ ಪ್ರಾಗೇತ್ಯ ಸರ್ವಾಣಿ ಸಾಧಯಿಷ್ಯತೀತಿ ಸತ್ಯಂ, 12 ಕಿನ್ತಹಂ ಯುಷ್ಮಾನ್ ವಚ್ಚಿ, ಏಲಿಯ ಏತ್ಯ ಗತಃ, ತೇ ತಮಪರಿಚಿತ್ಯ ತಸ್ಮಿನ್ ಯಥೇಚ್ಚಂ ವ್ಯವಜಹುಃ; ಮನುಜಸುತೇನಾಪಿ ತೇಷಾಮನಿಕೇ ತಾದ್ಯಗ್ ದುಃಖಂ ಭೋಕ್ತವ್ಯಂ | 13 ತದಾನೀಂ ಸ ಮಜ್ಜಯಿತಾರಂ ಯೋಹನಮಧಿ ಕಥಾಮೇತಾಂ ವ್ಯಾಹೃತವಾನ್, ಇತ್ಯಂ ತಚ್ಚಿಷ್ಯಾ ಬುಬುಧಿರೇ | 14 ಪಶ್ಚಾತ್ ತೇಷು ಜನನಿವಹಸ್ಯಾನ್ವಿಕಮಾಗತೇಷು ಕಶ್ಚಿತ್ ಮನುಜಸ್ತದನ್ವಿಕಮೇತ್ಯ ಜಾನೂನೀ ಪಾತಯಿತ್ಯಾ ಕಥಿತವಾನ್, 15 ಹೇ ಪ್ರಭೋ, ಮತ್ತುತ್ರಂ ಪ್ರತಿ ಕೃಪಾಂ ವಿದಧಾತು, ಸೋಪಸ್ಕಾರಾಮಯೇನ ಭೃಶಂ ವೃಥಿತಃ ಸನ್ ಪುನಃ ಪುನ ವರ್ಹ್ನ ಮುಹು ಜಲಮದ್ಯೇ ಪತತಿ | 16 ತಸ್ಮಾದ್ ಭವತಃ ಶಿಷ್ಯಾಣಾಂ ಸಮೀಪೇ ತಮಾನಯಂ ಕಿನ್ನು ತೇ ತಂ ಸ್ವಾಸ್ಥಂ ಕರ್ತುಂ ನ ಶಕ್ತಾಃ | 17 ತದಾ ಯೀಶುಃ ಕಥಿತವಾನ್ ರೇ ಅವಿಶ್ವಾಸಿನಃ, ರೇ ವಿಪಥಗಾಮಿನಃ, ಪುನಃ ಕತಿಕಾಲಾನ್ ಅಹಂ ಯುಷ್ಮಾಕಂ ಸನ್ನಿಧೌ ಸ್ಥಾಸ್ಯಾಮಿ? ಕತಿಕಾಲಾನ್ ವಾ ಯುಷ್ಮಾನ್ ಸಹಿಷ್ಯೇ? ತಮತ್ರ ಮಮಾನಿಕಮಾನಯತ | 18 ಪಶ್ಚಾದ್ ಯೀಶುನಾ ತರ್ಜತಏವ ಸ ಭೂತಸ್ತಂ ವಿಹಾಯ ಗತವಾನ್, ತದ್ವಣ್ಣಏವ ಸ ಬಾಲಕೋ ನಿರಾಮಯೋಽಭೂತ್ | 19 ತತಃ ಶಿಷ್ಯಾ ಗುಪ್ತಂ ಯೀಶುಮುಪಾಗತ್ಯ ಬಭಾಷಿರೇ, ಕುತೋ ವಯಂ ತಂ ಭೂತಂ ತ್ಯಾಜಯಿತುಂ ನ ಶಕ್ತಾಃ? 20 ಯೀಶುನಾ ತೇ ಪ್ರೋಕ್ತಾಃ, ಯುಷ್ಮಾಕಮಪ್ರತ್ಯಯಾತ್; 21 ಯುಷ್ಮಾನಹಂ ತಥ್ಯಂ ವಚ್ಚಿ ಯದಿ ಯುಷ್ಮಾಕಂ ಸರ್ಷಪೈಕಮಾತ್ರೋಪಿ ವಿಶ್ವಾಸೋ ಜಾಯತೇ, ತರ್ಹಿ ಯುಷ್ಮಾಭಿರಸ್ಮಿನ್ ಶೈಲೇ ತ್ವಮಿತಃ ಸ್ಥಾನಾತ್ ತತ್ ಸ್ಥಾನಂ ಯಾಹೀತಿ ಬ್ರೂತೇ ಸ ತದೈವ ಚಲಿಷ್ಯತಿ, ಯುಷ್ಮಾಕಂ ಕಿಮಪ್ಯಸಾಧ್ಯಇ ಕರ್ಮ್ ನ ಸ್ಥಾಸ್ಯಾತಿ | ಕಿನ್ನು ಪ್ರಾರ್ಥನೋಪವಾಸೌ ವಿನೈತಾದ್ಯಶೋ ಭೂತೋ ನ ತ್ಯಾಜ್ಯೇತ | 22 ಅಪರಂ ತೇಷಾಂ ಗಾಲೀಲ್ಯದೇಶೇ ಭ್ರಮಣಕಾಲೇ ಯೀಶುನಾ ತೇ ಗದಿತಾಃ, ಮನುಜಸುತೋ ಜನಾನಾಂ ಕರೇಷು ಸಮರ್ಪಯಿಷ್ಯತೇ ತೈ ಹನಿಷ್ಯತೇ ಚ, 23 ಕಿನ್ನು ತ್ಮತೀಯೇಹಿನ ಮ ಉತ್ಪಾಪಿಷ್ಯತೇ, ತೇನ ತೇ ಭೃಶಂ ದುಃಖಿತಾ ಬಭೂವಃ | 24 ತದನನ್ತರಂ ತೇಷು ಕರ್ಪನಾಹೂಮ್ನಗರಮಾಗತೇಷು ಕರಸಂಗ್ರಾಹಿಣಃ ಪಿತರಾನ್ವಿಕಮಾಗತ್ಯ ಪಪ್ರಚ್ಛುಃ, ಯುಷ್ಮಾಕಂ ಗುರುಃ ಕಿಂ ಮನ್ನಿರಾರ್ಥಂ ಕರಂ ನ ದದಾತಿ? ತತಃ ಪಿತರಃ ಕಥಿತವಾನ್ ದದಾತಿ | 25 ತತಸ್ಸಿನ್ ಗೃಹಮದ್ಧಮಾಗತೇ ತಸ್ಯ ಕಥಾಕಥನಾತ್ ಪೂರ್ವಮೇವ ಯೀಶುರುವಾಚ, ಹೇ ಶಿಮೋನ್, ಮೇದಿನ್ಯಾ ರಾಜಾನಃ ಸ್ವಸ್ವಾಪತ್ಯೇಭ್ಯಃ ಕಿಂ ವಿದೇಶಿಭ್ಯಃ ಕೇಭ್ಯಃ ಕರಂ ಗೃಹ್ಲನ್ತಿ? ಅತ್ರ ತ್ವಂ ಕಿಂ ಬುದ್ಧಸೀ? ತತಃ ಪಿತರ ಉಕ್ತವಾನ್, ವಿದೇಶಿಭ್ಯಃ | 26 ತದಾ ಯೀಶುರುಕ್ತವಾನ್, ತರ್ಹಿ ಸನ್ತಾನಾ ಮುಕ್ತಾಃ ಸನ್ನಿ | 27 ತಥಾಪಿ ಯಥಾಸ್ಮಾಭಿಸ್ತೇಷಾಮನ್ತರಾಯೋ ನ ಜನ್ಯತೇ, ತತ್ಮತೇ

ಜಲಧೇನೀರಂ ಗತ್ತಾ ವಡಿಶಂ ಕ್ಷಿಪ, ತೇನಾದೌ ಯೋ ಮೀನ ಉತ್ಥಾಸ್ಯತಿ, ತಂ ಘೃತ್ವಾ ತನ್ಮುಖೇ ಮೋಚಿತೇ ತೋಲಕೈಕಂ ರೂಪ್ಯಂ ಪ್ರಾಪ್ಸ್ಯಸಿ, ತದ್ ಗೃಹೀತ್ವಾ ತವ ಮಮ ಚ ಕೃತೇ ತೇಭ್ಯೋ ದೇಹಿ |

18 ತದಾನೀಂ ಶಿಷ್ಯಾ ಯೀಶೋಃ ಸಮೀಪಮಾಗತ್ಯ ಪೃಷ್ಠವನ್ತಃ ಸ್ವರ್ಗರಾಜ್ಯೇ ಕಃ ಶ್ರೇಷ್ಠಃ? 2 ತತೋ ಯೀಶುಃ ಕ್ಷುದ್ರಮೇಕಂ

ಬಾಲಕಂ ಸ್ವಸಮೀಪಮಾನೀಯ ತೇಷಾಂ ಮಧ್ಯೇ ನಿಧಾಯ ಜಗಾದ, 3 ಯುಷ್ಮಾನಹಂ ಸತ್ಯಂ ಬ್ರವೀಮಿ, ಯೂಯಂ ಮನೋವಿನಿಮಯೇನ ಕ್ಷುದ್ರಬಾಲವತ್ ನ ಸನ್ತಃ ಸ್ವರ್ಗರಾಜ್ಯಂ ಪ್ರವೇಷ್ಯಂ ನ ಶಕ್ಯುಃ | 4 ಯಃ ಕಶ್ಚಿದ್ ಏತಸ್ಯ ಕ್ಷುದ್ರಬಾಲಕಸ್ಯ ಸಮಮಾತ್ಮಾನಂ ನಮೀಕರೋತಿ, ಸ ಏವ ಸ್ವರ್ಗರಾಜ್ಯೇ ಶ್ರೇಷ್ಠಃ | 5 ಯಃ ಕಶ್ಚಿದ್ ಏತಾದೃಶಂ ಕ್ಷುದ್ರಬಾಲಕಮೇಕಂ ಮಮ ನಾಮ್ನಿ ಗೃಹ್ಣಾತಿ, ಸ ಮಾಮೇವ ಗೃಹ್ಣಾತಿ | 6 ಕಿನ್ನು ಯೋ ಜನೋ ಮಯಿ ಕೃತವಿಶ್ವಾಸಾನಾಮೇತೇಷಾಂ ಕ್ಷುದ್ರಪ್ರಾಣಿನಾಮ್ ಏಕಸ್ಯಾಪಿ ವಿಧ್ವಿಂ ಜನಯತಿ, ಕಣ್ಣಬದ್ಧಪೇಷಣೀಕಸ್ಯ ತಸ್ಯ ಸಾಗರಾಗಾಧಜಲೇ ಮಜ್ಜನಂ ಶ್ರೇಯಃ | 7 ವಿಘ್ನಾತ್ ಜಗತಃ ಸನ್ತಾಪೋ ಭವಿಷ್ಯತಿ, ವಿಘ್ನೋಽವಶ್ಯಂ ಜನಯಿಷ್ಯತೇ, ಕಿನ್ನು ಯೇನ ಮನುಜೇನ ವಿಘ್ನೋ ಜನಿಷ್ಯತೇ ತಸ್ಯೈವ ಸನ್ತಾಪೋ ಭವಿಷ್ಯತಿ | 8 ತಸ್ಮಾತ್ ತವ ಕರಶ್ಚರಣೋ ವಾ ಯದಿ ತ್ವಾಂ ಬಾಧತೇ, ತರ್ಹಿ ತಂ ಛಿತ್ವಾ ನಿಕ್ಷಿಪ, ದ್ವಿಕರಸ್ಯ ದ್ವಿಪದಸ್ಯ ವಾ ತವಾನಪ್ತವಹ್ನೌ ನಿಕ್ಷೇಪಾತ್, ಖಙ್ಗಸ್ಯ ವಾ ಛಿನ್ನಹಸ್ತಸ್ಯ ತವ ಜೀವನೇ ಪ್ರವೇಶೋ ವರಂ | (aiṛnīos 9166) 9 ಅಪರಂ ತವ ನೇತ್ರಂ ಯದಿ ತ್ವಾಂ ಬಾಧತೇ, ತರ್ಹಿ ತದಪೃತ್ವಾವ್ಯ ನಿಕ್ಷಿಪ, ದ್ವಿನೇತ್ರಸ್ಯ ನರಕಾಗ್ನಿ ನಿಕ್ಷೇಪಾತ್ ಕಾಣಸ್ಯ ತವ ಜೀವನೇ ಪ್ರವೇಶೋ ವರಂ | (Geenna 91067) 10 ತಸ್ಮಾದವದಧ್ಧಂ, ಏತೇಷಾಂ ಕ್ಷುದ್ರಪ್ರಾಣಿನಾಮ್ ಏಕಮಪಿ ಮಾ ತುಚ್ಛೇಕುರುತ, 11 ಯತೋ ಯುಷ್ಮಾನಹಂ ತಥ್ಲಂ ಬ್ರವೀಮಿ, ಸ್ವರ್ಗೇ ತೇಷಾಂ ದೂತಾ ಮಮ ಸ್ವರ್ಗಸ್ಥಸ್ಯ ಪಿತುರಾಸ್ಯಂ ನಿತ್ಯಂ ಪಶ್ಯನ್ತಿ | ಏವಂ ಯೇ ಯೇ ಹಾರಿತಾಸ್ತಾನ್ ರಕ್ಷತುಂ ಮನುಜಪುತ್ರ ಆಗಚ್ಛತ್ | 12 ಯೂಯಮತ್ರ ಕಿಂ ವಿವಿಂಕ್ಷ್ಯೇ? ಕಸ್ಯಚಿದ್ ಯದಿ ಶತಂ ಮೇಷಾಃ ಸನ್ತಿ, ತೇಷಾಮೇಕೋ ಹಾರ್ಯುತೇ ಚ, ತರ್ಹಿ ಸ ಏಕೋನಶತಂ ಮೇಷಾನ್ ವಿಹಾಯ ಪರ್ವತಂ ಗತ್ತಾ ತಂ ಹಾರಿತಮೇಕಂ ಕಿಂ ನ ಮೃಗಯತೇ? 13 ಯದಿ ಚ ಕದಾಚಿತ್ ತನ್ಯೇಷೋದ್ದೇಶಂ ಲಮತೇ, ತರ್ಹಿ ಯುಷ್ಮಾನಹಂ ಸತ್ಯಂ ಕಥಯಾಮಿ, ಸೋಽವಿಪಥಗಾಮಿಭ್ಯ ಏಕೋನಶತಮೇಷೇಭ್ಯೋಪಿ ತದೇಕಹೇತೋರಧಿಕಮ್ ಆಹ್ಲಾದತೇ | 14 ತದ್ವದ್ ಏತೇಷಾಂ ಕ್ಷುದ್ರಪ್ರಾಣಿನಾಮ್ ಏಕೋಪಿ ನಶ್ಯತೀತಿ ಯುಷ್ಮಾಕಂ ಸ್ವರ್ಗಸ್ಥಪಿತುರ್ನಾಭಿಮತಮ್ | 15 ಯದ್ಯಪಿ ತವ ಭ್ರಾತಾ ತ್ವಯಿ ಕಿಮಪ್ಯಪರಾದ್ಯತಿ, ತರ್ಹಿ ಗತ್ತಾ ಯುವಯೋರ್ಧ್ವಯೋಃ ಸ್ಥಿತಯೋಸ್ತಸ್ಯಾಪರಾಧಂ ತಂ ಜ್ಞಾಪಯ | ತತ್ರ ಸ ಯದಿ ತವ ವಾಕ್ಯಂ ಶೃಣೋತಿ, ತರ್ಹಿ ತ್ವಂ ಸ್ವಭ್ರಾತರಂ ಪ್ರಾಪ್ತವಾನ್, 16 ಕಿನ್ನು ಯದಿ ನ ಶೃಣೋತಿ, ತರ್ಹಿ ದ್ವಾಭ್ಯಾಂ ತ್ರಿಭಿರ್ವಾ ಸಾಕ್ಷೀಭಿಃ ಸರ್ವಂ ವಾಕ್ಯಂ ಯಥಾ ನಿಶ್ಚಿತಂ ಜಾಯತೇ, ತದರ್ಥಮ್ ಏಕಂ ದ್ವೌ ವಾ ಸಾಕ್ಷಿಣೌ ಗೃಹೀತ್ವಾ ಯಾಹಿ | 17 ತೇನ ಸ ಯದಿ ತಯೋರ್ವಾಕ್ಯಂ ನ ಮಾನ್ಯತೇ, ತರ್ಹಿ ಸಮಾಜಂ ತಜ್ಞಾಪಯ, ಕಿನ್ನು ಯದಿ ಸಮಾಜಸ್ಯಾಪಿ ವಾಕ್ಯಂ ನ ಮಾನ್ಯತೇ, ತರ್ಹಿ ಸ ತವ ಸಮೀಪೇ ದೇವಪೂಜಕಇವ ಚಣ್ಣಾಲಇವ ಚ ಭವಿಷ್ಯತಿ | 18 ಅಹಂ ಯುಷ್ಮಾನ್ ಸತ್ಯಂ ವದಾಮಿ, ಯುಷ್ಮಾಭಿಃ ಪೃಥಿವ್ಯಾಂ ಯದ್ ಬದ್ಧತೇ ತತ್ ಸ್ವರ್ಗೇ ಭಂತ್ಸ್ಯತೇ; ಮೇದಿನ್ಯಾಂ ಯತ್ ಭೋಚ್ಯತೇ, ಸ್ವರ್ಗೇಽಪಿ ತತ್ ಮೋಕ್ಷತೇ | 19 ಪುನರಹಂ ಯುಷ್ಮಾನ್ ವದಾಮಿ, ಮೇದಿನ್ಯಾಂ ಯುಷ್ಮಾಕಂ ಯದಿ ದ್ವಾವೇಕವಾಕ್ಯೇಭಯ ಕಿಚ್ಚಿತ್ ಪ್ರಾರ್ಥಯೇತೇ, ತರ್ಹಿ ಮಮ ಸ್ವರ್ಗಸ್ಥಪಿತೌ ತತ್ ತಯೋಃ ಕೃತೇ ಸಮ್ಯನ್ತಂ ಭವಿಷ್ಯತಿ | 20 ಯತೋ ಯತ್ರ ದ್ವೌ ತ್ರಯೋ ವಾ ಮಮ ನಾನ್ನಿ ಮಿಲನ್ತಿ, ತತ್ರೈವಾಹಂ ತೇಷಾಂ ಮಧ್ಯೇಽಸ್ಮಿ | 21 ತದಾನೀಂ ಪಿತರಸ್ತತ್ಸಮೀಪಮಾಗತ್ಯ ಕಥಿತವಾನ್ ಹೇ ಪ್ರಭೋ, ಮಮ ಭ್ರಾತಾ ಮಮ ಯದೃಪರಾದ್ಯತಿ, ತರ್ಹಿ ತಂ ಕತಿಕೃತ್ಯಃ ಕ್ಷಮಿಷ್ಯೇ? 22 ಕಿಂ ಸಪ್ತಕೃತ್ಯಃ? ಯೀಶುಸ್ತಂ ಜಗಾದ, ತ್ವಾಂ ಕೇವಲಂ ಸಪ್ತಕೃತ್ಯೋ ಯಾವತ್ ನ ವದಾಮಿ, ಕಿನ್ನು ಸಪ್ತತ್ಯಾ ಗುಣಿತಂ ಸಪ್ತಕೃತ್ಯೋ ಯಾವತ್ | 23 ಅಪರಂ ನಿಜದಾಸ್ಯಃ ಸಹ ಜಿಗಣಯಿಷುಃ ಕಶ್ಚಿದ್ ರಾಜೇವ ಸ್ವರ್ಗರಾಜ್ಯಂ | 24 ಆರಬ್ಬೇ ತಸ್ಮಿನ್ ಗಣೇನ ಸಾರ್ಧಸಹಸ್ರಮುದ್ರಾಪೂರಿತಾನಾಂ ದಶಸಹಸ್ರಪುಟಿಕಾನಾಮ್ ಏಕೋಽಘಮರ್ಣಸ್ತತ್ಸಮಕ್ಷಮಾನಾಯಿ | 25 ತಸ್ಯ ಪರಿಶೋಧನಾಯ ದ್ರವ್ಯಾಭಾವಾತ್ ಪರಿಶೋಧನಾರ್ಥಂ ಸ ತದೀಯಭಾರ್ಯಾಪುತ್ರಾದಿಸರ್ವಸ್ತನ್ನಾ ವಿಕ್ರೀಯತಾಮಿತಿ ತತ್ಪ್ರಭುರಾದಿದೇಶ | 26 ತೇನ ಸ ದಾಸಸ್ಯ ಪಾದಯೋಃ ಪತನ್ ಪ್ರಣಮ್ಯ ಕಥಿತವಾನ್, ಹೇ ಪ್ರಭೋ ಭವತಾ ಘೈರ್ಯೇ ಕೃತೇ ಮಯಾ ಸರ್ವಂ ಪರಿಶೋಧಿಷ್ಯತೇ | 27 ತದಾನೀಂ ದಾಸಸ್ಯ ಪ್ರಭುಃ ಸಕರುಣಃ ಸನ್ ಸಕಲರ್ಣಂ ಕ್ಷಮಿತ್ವಾ ತಂ ತತ್ಯಾಜ | 28 ಕಿನ್ನು ತಸ್ಮಿನ್ ದಾಸೇ ಬಹಿರ್ಯಾತೇ, ತಸ್ಯ ಶತಂ ಮುದ್ರಾಚತುರ್ಥಾಂಶಾನ್ ಯೋ ಧಾರಯತಿ, ತಂ ಸಹದಾಸಂ ದೃಷ್ಟ್ವಾ ತಸ್ಯ ಕಣ್ಣಂ ನಿಷ್ಪೀಡ್ಯ ಗದಿತವಾನ್, ಮಮ ಯತ್ ಪ್ರಾಪ್ಯಂ ತತ್ ಪರಿಶೋಧಯ | 29 ತದಾ ತಸ್ಯ ಸಹದಾಸಸ್ತತ್ಪಾದಯೋಃ ಪತಿತ್ವಾ ವಿನೀಯ ಬಭಾಷೇ, ತ್ವಯಾ ದೈರ್ಯೇ ಕೃತೇ ಮಯಾ ಸರ್ವಂ ಪರಿಶೋಧಿಷ್ಯತೇ | 30 ತಥಾಪಿ ಸ ತತ್ ನಾಜಗೀಕೃತ್ಯ ಯಾವತ್

ಸರ್ವಮೃಣಂ ನ ಪರಿಶೋಧಿತವಾನ್ ತಾವತ್ ತಂ ಕಾರಾಯಾಂ ಸ್ಥಾಪಯಾಮಾಸ | 31 ತದಾ ತಸ್ಯ ಸಹದಾಸಾಸ್ತಸ್ಮೈತಾದ್ಯಗ್ ಆಚರಣಂ ವಿಲೋಕ್ಯ ಪ್ರಭೋಃ ಸಮೀಪಂ ಗತ್ವಾ ಸರ್ವಂ ವೃತ್ತಾಂತಂ ನಿವೇದಯಾಮಾಸುಃ | 32 ತದಾ ತಸ್ಯ ಪ್ರಭುಸ್ತಮಾಹೂಯ ಜಗಾದ, ರೇ ದುಷ್ಟ ದಾಸ, ತ್ವಯಾ ಮತ್ಸನ್ನಿಧೌ ಪ್ರಾರ್ಥಿತೇ ಮಯಾ ತವ ಸರ್ವಮೃಣಂ ತ್ಯಕ್ತಂ; 33 ಯಥಾ ಚಾಹಂ ತ್ವಯಿ ಕರುಣಾಂ ಕೃತವಾನ್, ತದೈವ ತ್ವತ್ಸಹದಾಸೇ ಕರುಣಾಕರಣಂ ಕಿಂ ತವ ನೋಚಿತಂ? 34 ಇತಿ ಕಥಯಿತ್ವಾ ತಸ್ಯ ಪ್ರಭುಃ ಕ್ರುದ್ಧನ್ ನಿಜಪ್ರಾಪ್ತಂ ಯಾವತ್ ಸ ನ ಪರಿಶೋಧಿತವಾನ್, ತಾವತ್ ಪ್ರಹಾರಕಾನಾಂ ಕರೇಷು ತಂ ಸಮರ್ಪಿತವಾನ್ | 35 ಯದಿ ಯೂಯಂ ಸ್ನಾನಃಕರಣೈಃ ಸ್ತಸ್ಸಹಜಾನಾಮ್ ಅಪರಾಧಾನ್ ನ ಕ್ಷಮದ್ಧೇ, ತರ್ಹಿ ಮಮ ಸ್ವರ್ಗಸ್ಯ ಪಿತಾಪಿ ಯುಷ್ಮಾನ್ ಪ್ರತೀತ್ಥಂ ಕರಿಷ್ಯತಿ |

19 ಅನನ್ತರಮ್ ಏತಾಸು ಕಥಾಸು ಸಮಾಪ್ತಾಸು ಯೀಶು ಗಾರ್ಲೀಲಪ್ರದೇಶಾತ್ ಪ್ರಸ್ಥಾಯ ಯರ್ದನೀರಸ್ತಂ ಯೂಹೂದಾಪ್ರದೇಶಂ ಪ್ರಾಪ್ತಃ | 2 ತದಾ ತತ್ಪಶ್ಚಾತ್ ಜನನಿವಹೇ ಗತೇ ಸ ತತ್ರ ತಾನ್ ನಿರಾಮಯಾನ್ ಅಕರೋತ್ | 3 ತದನನ್ತರಂ ಫಿರೂಶಿನಸ್ತತ್ಸಮೀಪಮಾಗತ್ಯ ಪಾರೀಕ್ಷಿತುಂ ತಂ ಪಪಚ್ಚ, ಕಸ್ಮಾದಪಿ ಕಾರಣಾತ್ ನರೇಣ ಸ್ವಜಾಯಾ ಪರಿತ್ಯಾಜ್ಯಾ ನ ವಾ? 4 ಸ ಪ್ರತ್ಯುವಾಚ, ಪ್ರಥಮಮ್ ಈಶ್ವರೋ ನರತ್ವೇನ ನಾರೀತ್ವೇನ ಚ ಮನುಜಾನ್ ಸಸರ್ಜ, ತಸ್ಮಾತ್ ಕಥಿತವಾನ್, 5 ಮಾನುಷಃ ಸ್ವಪಿತರೌ ಪರಿತ್ಯಜ್ಯ ಸ್ವಪತ್ನಾನ್ಮಮ್ ಆಸಕ್ತತೇ, ತೌ ದ್ವೌ ಜನಾವೇಕಾಜ್ಞೌ ಭವಿಷ್ಯತಃ, ಕಿಮೇತದ್ ಯುಷ್ಮಾಭಿ ನ್ ನ ಪತಿತಮ್? 6 ಅತಸ್ತೌ ಪುನ ನ್ ನ ದ್ವೌ ತಯೋರೇಕಾಜ್ಞತ್ವಂ ಜಾತಂ, ಈಶ್ವರೇಣ ಯಚ್ಚ ಸಮಯುಜ್ಯತ, ಮನುಜೋ ನ ತದ್ ಭಿನ್ನಾತ್ | 7 ತದಾನೀಂ ತೇ ತಂ ಪ್ರತ್ಯವದನ್, ತಥಾತ್ವೇ ತ್ಯಾಜ್ಯಪತ್ರಂ ದತ್ತ್ವಾ ಸ್ವಾಂ ಸ್ವಾಂ ಜಾಯಾಂ ತ್ಯಕ್ತಂ ವ್ಯವಸ್ಥಾಂ ಮೂಸಾಃ ಕಥಂ ಲಿಲೇಖ? 8 ತತಃ ಸ ಕಥಿತವಾನ್, ಯುಷ್ಮಾಕಂ ಮನಸಾಂ ಕಾಠಿನ್ಯಾದ್ ಯುಷ್ಮಾನ್ ಸ್ವಾಂ ಸ್ವಾಂ ಜಾಯಾಂ ತ್ಯಕ್ತಮ್ ಅನ್ವಮನ್ಯತ ಕಿನ್ತು ಪ್ರಥಮಾದ್ ಏಷೋ ವಿಧಿರ್ನಾಸೀತ್ | 9 ಅತೋ ಯುಷ್ಮಾನಹಂ ವದಾಮಿ, ವ್ಯಭಿಚಾರಂ ವಿನಾ ಯೋ ನಿಜಜಾಯಾಂ ತ್ಯಜೇತ್ ಅನ್ಯಾನ್ಯ ವಿವಹೇತ್, ಸ ಪರದಾರಾನ್ ಗಚ್ಛತಿ; ಯಶ್ಚ ತ್ಯಕ್ತಾಂ ನಾರೀಂ ವಿವಹತಿ ಸೋಪಿ ಪರದಾರೇಷು ರಮತೇ | 10 ತದಾ ತಸ್ಯ ಶಿಷ್ಯಾಸ್ತಂ ಬಭಾಷಿರೇ, ಯದಿ ಸ್ವಜಾಯಯಾ ಸಾಕಂ ಪುಂಸ ಏತಾದ್ಯತ್ ಸಮ್ಯನ್ಯೋ ಜಾಯತೇ, ತರ್ಹಿ ವಿವಹನಮೇವ ನ ಭದ್ರಂ | 11 ತತಃ ಸ ಉಕ್ತವಾನ್, ಯೇಭ್ಯಸ್ತತ್ಸಮರ್ಥ್ಯಂ ಆದಾಯಿ, ತಾನ್ ವಿನಾನ್ಯಃ ಕೋಪಿ ಮನುಜ ಏತನ್ಯತಂ ಗ್ರಹೀತುಂ ನ ಶಕ್ನೋತಿ | 12 ಕತಿಪಯಾ ಜನನಕ್ಷೇಬಃ ಕತಿಪಯಾ ನರಕೃತಕ್ಷೇಬಃ ಸ್ವರ್ಗರಾಜ್ಯಾಯ ಕತಿಪಯಾಃ ಸ್ವಕೃತಕ್ಷೇಬಾಶ್ಚ ಸನ್ನಿ, ಯೇ ಗ್ರಹೀತುಂ ಶಕ್ನುವನ್ನಿ ತೇ ಗೃಹ್ಯಂತು | 13 ಅಪರಮ್ ಯಥಾ ಸ ಶಿಶೂನಾಂ ಗಾತ್ರೇಷು ಹಸ್ತಂ ದತ್ತ್ವಾ ಪ್ರಾರ್ಥಯತೇ, ತದರ್ಥಂ ತತ್ಸಮೀಂಪಂ ಶಿಶವ ಆನೀಯನ್, ತತ ಆನಯಿತ್ಯನ್ ಶಿಷ್ಯಾಸ್ತೀರಸ್ತೃತವನ್ತಃ | 14 ಕಿನ್ತು ಯೀಶುರುವಾಚ, ಶಿಶವೋ ಮದನ್ನಿಕಮ್ ಆಗಚ್ಛಂತು, ತಾನ್ ಮಾ ವಾರಯತ, ಏತಾದ್ಯತಾಂ ಶಿಶೂನಾಮೇವ ಸ್ವರ್ಗರಾಜ್ಯಂ | 15 ತತಃ ಸ ತೇಷಾಂ ಗಾತ್ರೇಷು ಹಸ್ತಂ ದತ್ತ್ವಾ ತಸ್ಮಾತ್ ಸ್ಥಾನಾತ್ ಪ್ರತ್ಸೇ | 16 ಅಪರಮ್ ಏಕ ಆಗತ್ಯ ತಂ ಪಪಚ್ಚ, ಹೇ ಪರಮಗುರೋ, ಅನನ್ತಾಯುಃ ಪ್ರಾಪ್ತುಂ ಮಯಾ ಕಿಂ ಕಿಂ ಸತ್ಕರ್ಮ್ಯ ಕರ್ತವ್ಯಂ? (aiōnios gl66) 17 ತತಃ ಸ ಉವಾಚ, ಮಾಂ ಪರಮಂ ಕುತೋ ವದಸಿ? ವಿನೇಶ್ವರಂ ನ ಕೋಪಿ ಪರಮಃ, ಕಿನ್ತು ಯದ್ಧನನ್ತಾಯುಃ ಪ್ರಾಪ್ತುಂ ವಾಙ್ಘನಿ, ತರ್ಹ್ಯಾಜ್ಞಾಃ ಪಾಲಯ | 18 ತದಾ ಸ ಪೃಷ್ಟವಾನ್, ಕಾಃ ಕಾ ಆಜ್ಞಾಃ? ತತೋ ಯೀಶುಃ ಕಥಿತವಾನ್, ನರಂ ಮಾ ಹನ್ಯಾಃ, ಪರದಾರಾನ್ ಮಾ ಗಚ್ಛೇಃ, ಮಾ ಚೋರಯೇಃ, ಮೃಷಾಸಾಕ್ಷ್ಯಂ ಮಾ ದದ್ಯಾಃ, 19 ನಿಜಪಿತರೌ ಸಂಮನ್ಯಸ್ಯ ಸ್ತಸಮೀಪವಾಸಿನಿ ಸ್ವವತ್ ಪ್ರೇಮ ಕುರು | 20 ಸ ಯುವಾ ಕಥಿತವಾನ್, ಆ ಬಾಲ್ಯಾದ್ ಏತಾಃ ಪಾಲಯಾಮಿ, ಇದಾನೀಂ ಕಿಂ ನ್ಯೂನಮಾಸೇ? 21 ತತೋ ಯೀಶುರವದತ್, ಯದಿ ಸಿದ್ಧೋ ಭವಿತುಂ ವಾಙ್ಘನಿ, ತರ್ಹಿ ಗತ್ವಾ ನಿಜಸರ್ವಸ್ತಂ ವಿಶ್ರೀಯ ದರಿದ್ರೇಭ್ಯೋ ವಿತರ, ತತಃ ಸ್ವರ್ಗೇ ವಿತ್ತಂ ಲಪ್ಸ್ಯಸೇ; ಆಗಚ್ಛ, ಮತ್ಪಶ್ಚಾದ್ವರ್ತೀ ಚ ಭವ | 22 ಏತಾಂ ವಾಚಂ ಶ್ರುತ್ವಾ ಸ ಯುವಾ ಸ್ವೀಯಬಹುಸಮ್ಯತ್ತೇ ವಿಷಣಃ ಸನ್ ಚಲಿತವಾನ್ | 23 ತದಾ ಯೀಶುಃ ಸ್ವಶಿಷ್ಯಾನ್ ಅವದತ್, ಧನಿನಾಂ ಸ್ವರ್ಗರಾಜ್ಯಪ್ರವೇಶೋ ಮಹಾದುಷ್ಕರ ಇತಿ ಯುಷ್ಮಾನಹಂ ತಥ್ಯಂ ವದಾಮಿ | 24 ಪುನರಪಿ ಯುಷ್ಮಾನಹಂ ವದಾಮಿ, ಧನಿನಾಂ ಸ್ವರ್ಗರಾಜ್ಯಪ್ರವೇಶಾತ್ ಸೂಚೀಭಿದ್ರೇಣ ಮಹಾಜಗ್ಗಮನಂ ಸುಕರಂ | 25 ಇತಿ ವಾಕ್ಯಂ ನಿಶಮ್ಯ ಶಿಷ್ಯಾ ಅತಿಚಮತ್ಕೃತ್ಯ ಕಥಯಾಮಾಸುಃ; ತರ್ಹಿ ಕಸ್ಯ ಪರಿತ್ರಾಣಂ ಭವಿತುಂ ಶಕ್ನೋತಿ? 26 ತದಾ ಸ ತಾನ್ ದೃಷ್ಟ್ವಾ ಕಥಯಾಮಾಸ, ತತ್ ಮಾನುಷಾಣಾಮಶಕ್ಯಂ ಭವತಿ, ಕಿನ್ವೀಶ್ವರಸ್ಯ ಸರ್ವಂ ಶಕ್ಯಮ್ | 27 ತದಾ ಪಿತರಸ್ತಂ ಗದಿತವಾನ್, ಪಶ್ಯ, ವಯಂ ಸರ್ವಂ ಪರಿತ್ಯಜ್ಯ ಭವತಃ ಪಶ್ಚಾದ್ವರ್ತಿನೋ ಽಭವಾಮ; ವಯಂ ಕಿಂ ಪ್ರಾಪ್ನಾಮಃ? 28 ತತೋ ಯೀಶುಃ ಕಥಿತವಾನ್, ಯುಷ್ಮಾನಹಂ ತಥ್ಯಂ ವದಾಮಿ, ಯೂಯಂ ಮಮ ಪಶ್ಚಾದ್ವರ್ತಿನೋ ಜಾತಾ

ಇತಿ ಕಾರಣಾತ್ ನವೀನಸೃಷ್ಟಿಕಾಲೇ ಯದಾ ಮನುಜಸುತಃ ಸ್ವೀಯೈಶ್ಚರ್ಯ್ಯಸಿಂಹಾಸನ ಉಪವೇಕ್ಷ್ಯತಿ, ತದಾ ಯೂಯಮಪಿ ದ್ವಾದಶಸಿಂಹಾಸನೇಷೂಪವಿಶ್ಯ ಇಸ್ರಾಯೇಲೀಯದ್ವಾದಶವಂಶಾನಾಂ ವಿಚಾರಂ ಕರಿಷ್ಯಥ | 29 ಅನ್ಯಚ್ಚ ಯಃ ಕಶ್ಚಿತ್ ಮಮ ನಾಮಕಾರಣಾತ್ ಗೃಹಂ ವಾ ಭ್ರಾತರಂ ವಾ ಭಗಿನೀಂ ವಾ ಪಿತರಂ ವಾ ಮಾತರಂ ವಾ ಜಾಯಾಂ ವಾ ಬಾಲಕಂ ವಾ ಭೂಮಿಂ ಪರಿತ್ಯಜತಿ, ಸ ತೇಷಾಂ ಶತಗುಣಂ ಲಪ್ಸ್ಯತೇ, ಅನನ್ಯಾಯಮೋಽಧಿಕಾರಿತ್ವಂ ಪ್ರಾಪ್ಸ್ಯತಿ | (aiṅnios g166) 30 ಕಿನ್ನು ಅಗ್ರೀಯಾ ಅನೇಕೇ ಜನಾಃ ಪಶ್ಚಾತ್, ಪಶ್ಚಾತೀಯಾಶ್ಚಾನೇಕೇ ಲೋಕಾ ಅಗ್ರೇ ಭವಿಷ್ಯನ್ತಿ |

20 ಸ್ವರ್ಗರಾಜ್ಯಮ್ ಏತಾದೃಶಾ ಕೇನಚಿದ್ ಗೃಹಸ್ಥೇನ ಸಮಂ, ಯೋಽತಿಪ್ರಭಾತೇ ನಿಜದ್ರಾಕ್ಷಾಕ್ಷೇತ್ರೇ ಕೃಷಕಾನ್ ಯೋಽಕ್ಷಂ ಗತವಾನ್ | 2 ಪಶ್ಚಾತ್ ತೈಃ ಸಾಕಂ ದಿನ್ಯೈಕಭೃತಿಂ ಮುದ್ರಾಚತುರ್ಥಾಂಶಂ ನಿರೂಪ್ಯ ತಾನ್ ದ್ರಾಕ್ಷಾಕ್ಷೇತ್ರಂ ಪ್ರೇರಯಾಮಾಸ | 3 ಅನನ್ತರಂ ಪ್ರಹರೈಕವೇಲಾಯಾಂ ಗತ್ವಾ ಹಟ್ಟೇ ಕತಿಪಯಾನ್ ನಿಷ್ಕರ್ಮಕಾನ್ ವಿಲೋಕ್ಯ ತಾನವದತ್, 4 ಯೂಯಮಪಿ ಮಮ ದ್ರಾಕ್ಷಾಕ್ಷೇತ್ರಂ ಯಾತ, ಯುಷ್ಯಭೃಮಹಂ ಯೋಗ್ಯಭೃತಿಂ ದಾಸ್ಯಾಮಿ, ತತಸ್ತೇ ವಪ್ರಜಃ | 5 ಪುನಶ್ಚ ಸ ದ್ವಿತೀಯತೃತೀಯಯೋಃ ಪ್ರಹರಯೋ ಬರ್ಹಿ ಗತ್ವಾ ತಥೈವ ಕೃತವಾನ್ | 6 ತತೋ ದಣ್ಣದ್ವಯಾವಶಿಷ್ಣಾಯಾಂ ವೇಲಾಯಾಂ ಬಹಿ ಗತ್ವಾಪರಾನ್ ಕತಿಪಯಜನಾನ್ ನಿಷ್ಕರ್ಮಕಾನ್ ವಿಲೋಕ್ಯ ಪೃಷ್ಠವಾನ್, ಯೂಯಂ ಕಿಮರ್ಥಮ್ ಅತ್ರ ಸರ್ವ್ವಂ ದಿನಂ ನಿಷ್ಕರ್ಮಾಣಸ್ತಿಷ್ಠಥ? 7 ತೇ ಪ್ರತ್ಯವದನ್, ಅಸ್ಮಾನ್ ನ ಕೋಪಿ ಕರ್ಮಮಣಿ ನಿಯುಂಕ್ತೇ | ತದಾನೀಂ ಸ ಕಥಿತವಾನ್, ಯೂಯಮಪಿ ಮಮ ದ್ರಾಕ್ಷಾಕ್ಷೇತ್ರಂ ಯಾತ, ತೇನ ಯೋಗ್ಯಾಂ ಭೃತಿಂ ಲಪ್ಸ್ಯಥ | 8 ತದನನ್ತರಂ ಸನ್ಧ್ಯಾಯಾಂ ಸತ್ಯಾಂ ಸಏವ ದ್ರಾಕ್ಷಾಕ್ಷೇತ್ರಪತಿರದ್ಧಕ್ಷಂ ಗದಿವಾನ್, ಕೃಷಕಾನ್ ಆಹೂಯ ಶೇಷಜನಮಾರಭ್ಯ ಪ್ರಥಮಂ ಯಾವತ್ ತೇಭ್ಯೋ ಭೃತಿಂ ದೇಹಿ | 9 ತೇನ ಯೇ ದಣ್ಣದ್ವಯಾವಶಿಷ್ಠೇ ಸಮಾಯಾತಾಸ್ತೇಷಾಮ್ ಏಕೈಕೋ ಜನೋ ಮುದ್ರಾಚತುರ್ಥಾಂಶಂ ಪ್ರಾಪ್ನೋತ್ | 10 ತದಾನೀಂ ಪ್ರಥಮನಿಯುಕ್ತಾ ಜನಾ ಆಗತ್ಯಾನುಮಿತವನ್ನೋ ವಯಮಧಿಕಂ ಪ್ರಪ್ಸ್ಯಾಮಃ, ಕಿನ್ನು ತೈರಪಿ ಮುದ್ರಾಚತುರ್ಥಾಂಶೋಽಲಾಭಿ | 11 ತತಸ್ತೇ ತಂ ಗೃಹೀತ್ವಾ ತೇನ ಕ್ಷೇತ್ರಪತಿನಾ ಸಾಕಂ ವಾಗ್ಯುದ್ಧಂ ಕುರ್ವನ್ತಃ ಕಥಯಾಮಾಸಃ, 12 ವಯಂ ಕೃತ್ಸಂ ದಿನಂ ತಾಪಕ್ಷೇಶೌ ಸೋಢವನ್ತಃ, ಕಿನ್ನು ಪಶ್ಚಾತಾಯಾ ಸೇ ಜನಾ ದಣ್ಣದ್ವಯಮಾತ್ರಂ ಪರಿಶ್ರಾನ್ತವನ್ನಸ್ತೇಽಸ್ಮಾಭಿಃ ಸಮಾನಾಂಶಾಃ ಕೃತಾಃ | 13 ತತಃ ಸ ತೇಷಾಮೇಕಂ ಪ್ರತ್ಯವಾಚ, ಹೇ ವತ್ಸ ಮಯಾ ತ್ವಾಂ ಪ್ರತಿ ಕೋಪ್ಯನ್ಯಾಯೋ ನ ಕೃತಃ ಕಿಂ ತ್ವಯಾ ಮತ್ಸಮಕ್ಷಂ ಮುದ್ರಾಚತುರ್ಥಾಂಶೋ ನಾಭ್ಯೇಕೃತಃ? 14 ತಸ್ಮಾತ್ ತವ ಯತ್ ಪ್ರಾಪ್ಯಂ ತದಾದಾಯ ಯಾಹಿ, ತುಭ್ಯಂ ಯತಿ, ಪಶ್ಚಾತೀಯನಿಯುಕ್ತಲೋಕಾಯಾಪಿ ತತಿ ದಾತುಮಿಚ್ಛಾಮಿ | 15 ಸ್ವೇಚ್ಛಯಾ ನಿಜದ್ರವ್ಯವಹರಣಂ ಕಿಂ ಮಯಾ ನ ಕರ್ತವ್ಯಂ? ಮಮ ದಾತ್ಯತ್ವಾತ್ ತ್ವಯಾ ಕಿಮ್ ಈರ್ಷ್ಯಾದೃಷ್ಟಿಃ ಕ್ರಿಯತೇ? 16 ಇತ್ಥಮ್ ಅಗ್ರೀಯಲೋಕಾಃ ಪಶ್ಚತೀಯಾ ಭವಿಷ್ಯನ್ತಿ, ಪಶ್ಚಾತೀಯಜನಾಶ್ಚಗ್ರೀಯಾ ಭವಿಷ್ಯನ್ತಿ, ಅಹೂತಾ ಬಹವಃ ಕಿನ್ತ್ವಲ್ಲೇ ಮನೋಭಿಲಷಿತಾಃ | 17 ತದನನ್ತರಂ ಯೀಶು ಯೀರೂಶಾಲಮ್ನಗರಂ ಗಚ್ಛನ್ ಮಾರ್ಗಮಧ್ಯೇ ಶಿಷ್ಯಾನ್ ಏಕಾನ್ತೇ ಏಭಾಷೇ, 18 ಪಶ್ಯ ವಯಂ ಯೀರೂಶಾಲಮ್ನಗರಂ ಯಾಮಃ, ತತ್ರ ಪ್ರಧಾನಯಾಜಕಾಧ್ಯಾಪಕಾನಾಂ ಕರೇಷು ಮನುಷ್ಯಪುತ್ರಃ ಸಮರ್ಪಿಷ್ಯತೇ; 19 ತೇ ಚ ತಂ ಹನ್ತುಮಾಜ್ಞಾಪ್ಯ ತಿರಸ್ಕೃತ್ಯ ವೇತೇಣ ಪ್ರಹರ್ತುಂ ಕ್ರುಶೇ ಧಾತಯಿತು ಇಚ್ಛಾನ್ಯದೇಶೀಯಾನಾಂ ಕರೇಷು ಸಮರ್ಪಯಿಷ್ಯನ್ತಿ, ಕಿನ್ನು ಸ ತೃತೀಯದಿವಸೇ ಶ್ರುಶಾನಾದ್ ಉತ್ಥಾಪಿಷ್ಯತೇ | 20 ತದಾನೀಂ ಸಿವದೀಯಸ್ಯ ನಾರೀ ಸ್ವಪ್ರಾತ್ರಾವಾದಾಯ ಯೀಶೋಃ ಸಮೀಪಮ್ ಏತ್ರ ಪ್ರಣಮ್ಯ ಕಚ್ಛನಾನುಗ್ರಹಂ ತಂ ಯಯಾಚೇ | 21 ತದಾ ಯೀಶುಸ್ತಾಂ ಪ್ರೋಕ್ತವಾನ್, ತ್ವಂ ಕಿಂ ಯಾಚಸೇ? ತತಃ ಸಾ ಬಭಾಷೇ, ಭವತೋ ರಾಜತ್ವೇ ಮಮಾನಯೋಃ ಸುತಯೋರೇಕಂ ಭವದ್ವಕ್ಷಿಣಪಾರ್ಶ್ವೇ ದ್ವಿತೀಯಂ ವಾಮಪಾರ್ಶ್ವ ಉಪವೇಷ್ಯಮ್ ಆಜ್ಞಾಪಯತು | 22 ಯೀಶುಃ ಪ್ರತ್ಯವಾಚ, ಯುವಾಭ್ಯಾಂ ಯದ್ ಯಾಚ್ಯತೇ, ತನ್ನ ಬುದ್ಧತೇ, ಅಹಂ ಯೇನ ಕಂಸೇನ ಪಾಸ್ತಾಮಿ ಯುವಾಭ್ಯಾಂ ಕಿಂ ತೇನ ಪಾತುಂ ಶಕ್ಯತೇ? ಅಹಂ ಯೇನ ಮಜ್ಜೇನೇನ ಮಜ್ಜಿಷ್ಯೇ, ಯುವಾಭ್ಯಾಂ ಕಿಂ ತೇನ ಮಜ್ಜಯಿತುಂ ಶಕ್ಯತೇ? ತೇ ಜಗದುಃ ಶಕ್ಯತೇ | 23 ತದಾ ಸ ಉಕ್ತವಾನ್, ಯುವಾಂ ಮಮ ಕಂಸೇನಾವಶ್ಯಂ ಪಾಸ್ತಥಃ, ಮಮ ಮಜ್ಜನೇನ ಚ ಯುವಾಮಪಿ ಮಜ್ಜಿಷ್ಯೇಥೇ, ಕಿನ್ನು ಯೇಷಾಂ ಕೃತೇ ಮತ್ತಾತೇನ ನಿರೂಪಿತಮ್ ಇದಂ ತಾನ್ ವಿಕಾಯಾನ್ಯಂ ಕಮಪಿ ಮದ್ವಕ್ಷಿಣಪಾರ್ಶ್ವೇ ವಾಮಪಾರ್ಶ್ವೇ ಚ ಸಮುಪವೇಶಯಿತುಂ ಮಮಾಧಿಕಾರೋ ನಾಸ್ತಿ | 24 ಏತಾಂ ಕಥಾಂ ಶ್ರುತ್ವಾನ್ಯೇ ದಶಶಿಷ್ಯಾಸ್ತಾ ಭ್ರಾತರೌ ಪ್ರತಿ ಚುಕುಪುಃ | 25 ಕಿನ್ನು ಯೀಶುಃ ಸ್ವಸಮೀಪಂ ತಾನಾಹೂಯ ಜಗಾದ, ಅನ್ಯದೇಶೀಯಲೋಕಾನಾಂ ನರಪತಯಸ್ತಾನ್ ಅಧಿಕುರ್ವನ್ತಿ, ಯೇ ತು ಮಹಾನ್ಯಸ್ತೇ ತಾನ್ ಶಾಸತಿ, ಇತಿ ಯೂಯಂ ಜಾನೀಥ | 26 ಕಿನ್ನು ಯುಷ್ಮಾಕಂ ಮಧ್ಯೇ ನ ತಥಾ ಭವೇತ್, ಯುಷ್ಮಾಕಂ ಯಃ ಕಶ್ಚಿತ್ ಮಹಾನ್ ಬುಭೂಷತಿ, ಸ ಯುಷ್ಮಾನ್ ಸೇವೇತ; 27 ಯಶ್ಚ ಯುಷ್ಮಾಕಂ

ಮದ್ಯೇ ಮುಖ್ಯೋ ಬುಭೂಷತಿ, ಸ ಯುಷ್ಮಾಕಂ ದಾಸೋ ಭವೇತ್ | 28 ಇತ್ಥಂ ಮನುಜಪತ್ರಃ ಸೇವ್ಯೋ ಭವಿತುಂ ನಹಿ, ಕಿನ್ನು ಸೇವಿತುಂ ಬಹೂನಾಂ ಪರಿತ್ರಾಣಮೂಲ್ಯಾರ್ಥಂ ಸ್ವಪ್ರಾಣಾನ್ ದಾತುಂ ಇಚ್ಛತಃ | 29 ಅನನ್ತರಂ ಯಿರೀಹೋನಗರಾತ್ ತೇಷಾಂ ಬಹಿರ್ಗಮನಸಮಯೇ ತಸ್ಯ ಪಶ್ಚಾತ್ ಬಹವೋ ಲೋಕಾ ವವ್ರಬುಃ | 30 ಅಪರಂ ವತ್ಸರ್ಪಾರ್ಷ್ವ ಉಪವಿಶನ್ತ್ಯ ದ್ವಾವನ್ತೌ ತೇನ ಮಾರ್ಗೇಣ ಯೀಶೋ ಗಮನಂ ನಿಶಮ್ಯ ಪ್ರೋಚ್ಛತಿಃ ಕಥಯಾಮಾಸತುಃ, ಹೇ ಪ್ರಭೋ ದಾಯೂದಃ ಸನ್ನಾನ, ಅವಯೋ ದ್ವಯಾಂ ವಿಧೇಹಿ | 31 ತತೋ ಲೋಕಾಃ ಸರ್ವೇ ತುಷ್ಟೀಮ್ಭವತಮಿತುಕ್ತಾ ತೌ ತರ್ಜಯಾಮಾಸುಃ; ತಥಾಪಿ ತೌ ಪುನರುಚ್ಛತಿಃ ಕಥಯಾಮಾಸತುಃ ಹೇ ಪ್ರಭೋ ದಾಯೂದಃ ಸನ್ನಾನ, ಆವಾಂ ದಯಸ್ವ | 32 ತದಾನೀಂ ಯೀಶುಃ ಸ್ಥಗಿತಃ ಸನ್ ತಾವಾಹೂಯ ಭಾಷಿತವಾನ್, ಯುವಯೋಃ ಕೃತೇ ಮಯಾ ಕಿಂ ಕರ್ತವ್ಯಂ? ಯುವಾಂ ಕಿಂ ಕಾಮಯೇಥೇ? 33 ತದಾ ತಾವುಕ್ತವನ್ತೌ, ಪ್ರಭೋ ನೇತ್ರಾಣಿ ನೌ ಪ್ರಸನ್ನಾನಿ ಭವೇಯುಃ | 34 ತದಾನೀಂ ಯೀಶುಸ್ತೌ ಪ್ರತಿ ಪ್ರಮನ್ಯಃ ಸನ್ ತಯೋ ನೇತ್ರಾಣಿ ಪಸ್ಪರ್ಶ, ತೇನೈವ ತೌ ಸುವೀಕ್ಷಾ ಇಕ್ರಾತೇ ತತ್ಪಶ್ಚಾತ್ ಜಗ್ಮತುಶ್ಚ |

21 ಅನನ್ತರಂ ತೇಷು ಯಿರೂಶಾಲಮ್ಮಗರಸ್ಯ ಸಮೀಪವೇತ್ತಿನೋ ಜೈತುನನಾಮಕಥರಾಧರಸ್ಯ ಸಮೀಪಸ್ಥಿಂ ಬೈತ್ಥಗಿಗ್ರಾಮಮ್ ಆಗತೇಷು, ಯೀಶುಃ ಶಿಷ್ಯದ್ವಯಂ ಪ್ರೇಷಯನ್ ಜಗಾದ, 2 ಯುವಾಂ ಸಮುಖಸ್ಥಗ್ರಾಮಂ ಗತ್ತಾ ಬದ್ಧಾಂ ಯಾಂ ಸವತ್ನಾಂ ಗರ್ಧಭೀಂ ಹರಾತ್ ಪ್ರಾಪ್ಸ್ಯಥಃ, ತಾಂ ಮೋಚಯಿತ್ವಾ ಮದನ್ನಿಕಮ್ ಆನಯತಂ | 3 ತತ್ರ ಯದಿ ಕಶ್ಚಿತ್ ಕಿಚ್ಛಿದ್ ವಕ್ಷ್ಯತಿ, ತರ್ಹಿ ವದಿಷ್ಯಥಃ, ಏತಸ್ಯಾಂ ಪ್ರಭೋಃ ಪ್ರಯೋಜನಮಾಸೇ, ತೇನ ಸ ತತ್ಕ್ಷಣಾತ್ ಪ್ರಹೇಷ್ಯತಿ | 4 ಸೀಯೋನಃ ಕನ್ಯಕಾಂ ಯೂಯಂ ಭಾಷದ್ವಮಿತಿ ಭಾರತೀಂ | ಪಶ್ಯ ತೇ ನಮ್ರಶೀಲಃ ಸನ್ ನೃಪ ಆರುಹ್ಯ ಗರ್ಧಭೀಂ | ಅರ್ಥಾದಾರುಹ್ಯ ತದ್ವತ್ಸಮಾಯಾಸೃತಿ ತ್ವದನ್ನಿಕಂ | 5 ಭವಿಷ್ಯದ್ವಾದಿನೋಕ್ತಂ ವಚನಮಿದಂ ತದಾ ಸಫಲಮಭೂತ್ | 6 ಅನನ್ತರಂ ತೌ ಶ್ವಿ ಯೀಶೋ ಯಥಾನಿದೇಶಂ ತಂ ಗ್ರಾಮಂ ಗತ್ತಾ 7 ಗರ್ಧಭೀಂ ತದ್ವತ್ಸ್ಯ ಸಮಾನೀತವನ್ತೌ, ಪಶ್ಚಾತ್ ತದಪರಿ ಸ್ತೀಯವಸನಾನೀ ಪಾತಯಿತ್ವಾ ತಮಾರೋಹಯಾಮಾಸತುಃ | 8 ತತೋ ಬಹವೋ ಲೋಕಾ ನಿಜವಸನಾನಿ ಪಥಿ ಪ್ರಸಾರಯಿತುಮಾರೇಭಿರೇ, ಕತಿಪಯಾ ಜನಾಶ್ಚ ಪಾದಪಪರ್ಣಾದಿಕಂ ಛಿತ್ತಾ ಪಥಿ ವಿಸ್ತಾರಯಾಮಾಸುಃ | 9 ಅಗ್ರಗಾಮಿನಃ ಪಶ್ಚಾದ್ಗಾಮಿನಶ್ಚ ಮನುಜಾ ಉಚ್ಛ್ರೀಜಯ ಜಯ ದಾಯೂದಃ ಸನ್ನಾನೇತಿ ಜಗದುಃ ಪರಮೇಶ್ವರಸ್ಯ ನಾಮ್ನಾಯ ಆಯಾತಿ ಸ ಧನ್ಯಃ, ಸವೈರ್ವಿಪರಿಸ್ಥಸ್ಥಗೇಪಿ ಜಯತಿ | 10 ಇತ್ಥಂ ತಸ್ಮಿನ್ ಯಿರೂಶಾಲಮಂ ಪ್ರವಿಷ್ಠೇ ಕೋಽಯಮಿತಿ ಕಥನಾತ್ ಕೃತ್ವಂ ನಗರಂ ಚ ಇಲಮಭವತ್ | 11 ತತ್ರ ಲೋಕೋಃ ಕಥಯಾಮಾಸುಃ, ಏಷ ಗಾಲೀಲ್ಯದೇಶೀಯ-ನಾಸರತೀಯ-ಭವಿಷ್ಯದ್ವಾದೀ ಯೀಶುಃ | 12 ಅನನ್ತರಂ ಯೀಶುರೀಶ್ವರಸ್ಯ ಮನ್ನಿರಂ ಪ್ರವಿಶ್ಯ ತನ್ಯಧ್ಯಾತ್ ಕ್ರಯವಿಕ್ರಯಿಣೋ ವಹಿಶ್ಚಕಾರ; ವಣಿಜಾಂ ಮುದ್ರಾಸನಾನೀ ಕಪೋತವಿಕ್ರಯಿಣಾ ಇಸನಾನೀ ಚ ನ್ಯವ್ವಯಾಮಾಸ | 13 ಅಪರಂ ತಾನುವಾಚ, ಏಷಾ ಲಿಪಿರಾಸೇ, "ಮಮ ಗೃಹಂ ಪ್ರಾರ್ಥನಾಗೃಹಮಿತಿ ವಿಖ್ಯಾಸ್ಯತಿ", ಕಿನ್ನು ಯೂಯಂ ತದ್ ದಸ್ತೂನಾಂ ಗಹ್ವರಂ ಕೃತವನ್ಯಃ | 14 ತದನನ್ತರಮ್ ಅನ್ಲಖಿ ಇಲೋಕಾಸ್ತಸ್ಯ ಸಮೀಪಮಾಗತಾಃ, ಸ ತಾನ್ ನಿರಾಮಯಾನ್ ಕೃತವಾನ್ | 15 ಯದಾ ಪ್ರಧಾನಯಾಜಕಾ ಅಧ್ಯಾಪಕಾಶ್ಚ ತೇನ ಕೃತಾನ್ಯೇತಾನಿ ಚಿತ್ರಕರ್ಮಾಣಿ ದದೃಶುಃ, ಜಯ ಜಯ ದಾಯೂದಃ ಸನ್ನಾನ, ಮನ್ನಿರೇ ಬಾಲಕಾನಾಮ್ ಏತಾದೃಶಮ್ ಉಚ್ಚದ್ವನಿಂ ಶುಶ್ರುವುಶ್ಚ, ತದಾ ಮಹಾಕ್ರುದ್ಧಾ ಬಭೂವುಃ, 16 ತಂ ಪಪ್ರಚ್ಛುಶ್ಚ, ಇಮೇ ಯದ್ ವದನ್ನಿ, ತತ್ ಕಿಂ ತ್ವಂ ಶ್ರೋಣೀಷಿ? ತತೋ ಯೀಶುಸ್ತಾನ್ ಅವೋಚತ್, ಸತ್ಯಮ್; ಸ್ತನ್ಯಪಾಯಿಶಿಶೂನಾ ಇ ಬಾಲಕಾನಾ ಇ ವಕ್ತೃತಃ | ಸ್ವಕೀಯಂ ಮಹಿಮಾನಂ ತ್ವಂ ಸಂಪ್ರಕಾಶಯಸಿ ಸ್ವಯಂ | ಏತದ್ವಾಕ್ಯಂ ಯೂಯಂ ಕಿಂ ನಾಪರತ? 17 ತತಸ್ತಾನ್ ವಿಹಾಯ ಸ ನಗರಾದ್ ಬೈಥನಿಯಾಗ್ರಾಮಂ ಗತ್ತಾ ತತ್ರ ರಜನೀಂ ಯಾಪಯಾಮಾಸ | 18 ಅನನ್ತರಂ ಪ್ರಭಾತೇ ಸತಿ ಯೀಶುಃ ಪುನರಪಿ ನಗರಮಾಗಚ್ಛನ್ ಕ್ಷುಧಾತ್ನೋಽ ಬಭೂವ | 19 ತತೋ ಮಾರ್ಗಪಾರ್ಷ್ವ ಉಡುಮ್ಪರವೃಕ್ಷಮೇಕಂ ವಿಲೋಕ್ಯ ತತ್ಸಮೀಪಂ ಗತ್ತಾ ಪತ್ರಾಣಿ ವಿನಾ ಕಿಮಪಿ ನ ಪ್ರಾಪ್ಯ ತಂ ಪಾದಪಂ ಪ್ರೋವಾಚ, ಅದ್ಯಾರಭ್ಯ ಕದಾಪಿ ತ್ವಯಿ ಫಲಂ ನ ಭವತು; ತೇನ ತತ್ಕ್ಷಣಾತ್ ಸ ಉಡುಮ್ಪರಮಾಹೀರುಹಃ ಶುಷ್ಕತಾಂ ಗತಃ | (aiṛn 9165) 20 ತದ್ ದೃಷ್ಟ್ವಾ ಶಿಷ್ಯಾ ಅಶ್ಚರ್ಯಂ ವಿಜ್ಞಾಯ ಕಥಯಾಮಾಸುಃ, ಆಃ, ಉಡುಮ್ಪರಪಾದಪೋಽತಿತೂರ್ಣಂ ಶುಷ್ಕೋಽಭವತ್ | 21 ತತೋ ಯೀಶುಸ್ತಾನುವಾಚ, ಯುಷ್ಮಾನಹಂ ಸತ್ಯಂ ವದಾಮಿ, ಯದಿ ಯೂಯಮಸ್ನಿಗ್ನಾಃ ಪ್ರತೀಥ, ತರ್ಹಿ ಯೂಯಮಪಿ ಕೇವಲೋಡುಮ್ಪರಪಾದಪಂ ಪ್ರತೀತ್ಥಂ ಕರ್ತುಂ ಶಕ್ಸ್ಯಥ, ತನ್ಮ ತ್ವಂ ಚಲಿತ್ವಾ ಸಾಗರೇ ಪತೇತಿ ವಾಕ್ಯಂ ಯುಷ್ಮಾಭಿರಸ್ಮಿಂ ಶ್ರೈಲೇ ಪ್ರೋಕ್ತೇಪಿ ತದೈವ ತದ್ ಘಟಿಷ್ಯತೇ | 22 ತಥಾ ವಿಶ್ವಸ್ಯ ಪ್ರಾರ್ಥ್ಯ ಯುಷ್ಮಾಭಿ ಯದ್ ಯಾಚಿಷ್ಯತೇ, ತದೇವ ಪ್ರಾಪ್ಸ್ಯತೇ | 23 ಅನನ್ತರಂ ಮನ್ನಿರಂ ಪ್ರವಿಶ್ಯೋಪದೇಶನಸಮಯೇ ತತ್ಸಮೀಪಂ

ಪ್ರಧಾನಯಾಜಕಾಃ ಪ್ರಾಚೀನಲೋಕಾಶ್ವಾತೃ ಪಪ್ರಚ್ಛುಃ, ತ್ವಯಾ ಕೇನ ಸಾಮರ್ಥ್ಯೈನೈತಾನಿ ಕರ್ಮಾಣಿ ಕ್ರಿಯಂತೇ? ಕೇನ ವಾ ತುಭ್ಯಮೇತಾನಿ ಸಾಮರ್ಥ್ಯಾನಿ ದತ್ತಾನಿ? 24 ತತೋ ಯೀಶುಃ ಪ್ರತ್ಯವದತ್, ಅಹಮಪಿ ಯುಷ್ಮಾನ್ ವಾಚಮೇಕಾಂ ಪೃಚ್ಛಾಮಿ, ಯದಿ ಯೂಯಂ ತದುತ್ತರಂ ದಾತುಂ ಶಕ್ಸ್ಯಥ, ತದಾ ಕೇನ ಸಾಮರ್ಥ್ಯೇನ ಕರ್ಮಾಣ್ಯೇತಾನಿ ಕರೋಮಿ, ತದಹಂ ಯುಷ್ಮಾನ್ ವಕ್ಷ್ಯಾಮಿ | 25 ಯೋಹನೋ ಮಜ್ಜನಂ ಕಸ್ಯಾಜ್ಜಯಾಭವತ್? ಕಿಮೀಶ್ವರಸ್ಯ ಮನುಷ್ಯಸ್ಯ ವಾ? ತತಸ್ತೇ ಪರಸ್ಪರಂ ವಿವಿಚ್ಛ ಕಥಯಾಮಾಸುಃ, ಯದೀಶ್ವರಸ್ಯೇತಿ ವದಾಮಸ್ತರ್ಹಿ ಯೂಯಂ ತಂ ಕುತೋ ನ ಪ್ರತ್ಯೈತ? ವಾಚಮೇತಾಂ ವಕ್ಷ್ಯತಿ | 26 ಮನುಷ್ಯಸ್ಯೇತಿ ವಕ್ತುಮಪಿ ಲೋಕೇಭ್ಯೋ ಬಿಭೀಮಃ, ಯತಃ ಸರ್ವೈರಪಿ ಯೋಹನ್ ಭವಿಷ್ಯದ್ವಾದೀತಿ ಜ್ಞಾಯತೇ | 27 ತಸ್ಮಾತ್ ತೇ ಯೀಶುಂ ಪ್ರತ್ಯವದನ್, ತದ್ ವಯಂ ನ ವಿದ್ಮಃ | ತದಾ ಸ ತಾನುಕ್ರವಾನ್, ತರ್ಹಿ ಕೇನ ಸಾಮರಥ್ಯೇನ ಕರ್ಮಾಣ್ಯೇತಾನ್ಯಹಂ ಕರೋಮಿ, ತದಪ್ಯಹಂ ಯುಷ್ಮಾನ್ ನ ವಕ್ಷ್ಯಾಮಿ | 28 ಕಸ್ಯಚಿಜ್ಜನಸ್ಯ ದ್ವೌ ಸುತಾವಾಸ್ತಾಂ ಸ ಏಕಸ್ಯ ಸುತಸ್ಯ ಸಮೀಪಂ ಗತ್ತಾ ಜಗಾದ, ಹೇ ಸುತ, ತ್ವಮದ್ಯ ಮಮ ದ್ರಾಕ್ಷಾಕ್ಷೇತ್ರೇ ಕರ್ಮ್ಯ ಕರ್ತುಂ ವ್ರಜ | 29 ತತಃ ಸ ಉಕ್ತವಾನ್, ನ ಯಾಸ್ಯಾಮಿ, ಕಿನ್ನು ಶೇಷೇನುತಪ್ಪ ಜಗಾಮ | 30 ಅನನ್ತರಂ ಸೋನ್ಯಸುತಸ್ಯ ಸಮೀಪಂ ಗತ್ತಾ ತಥೈವ ಕಥಿವಾನ್; ತತಃ ಸ ಪ್ರತ್ಯುವಾಚ, ಮಹೇಚ್ಚ ಯಾಮಿ, ಕಿನ್ನು ನ ಗತಃ | 31 ಏತಯೋಃ ಪುತ್ರಯೋ ಮರ್ದ್ಯೇ ಪಿತುರಭಿಮತಂ ಕೇನ ಪಾಲಿತಂ? ಯುಷ್ಮಾಭಿಃ ಕಿಂ ಬುದ್ಧತೇ? ತತಸ್ತೇ ಪ್ರತ್ಯುಚುಃ, ಪ್ರಥಮೇನ ಪುತ್ರೇಣ | ತದಾನೀಂ ಯೀಶುಸ್ತಾನುವಾಚ, ಅಹಂ ಯುಷ್ಮಾನ್ ತಥ್ವಂ ವದಾಮಿ, ಚಕ್ಷ್ಣಾಲಾ ಗಣಿಕಾಶ್ಚ ಯುಷ್ಮಾಕಮಗ್ರತಃ ಈಶ್ವರಸ್ಯ ರಾಜ್ಯಂ ಪ್ರವಿಶನ್ತಿ | 32 ಯತೋ ಯುಷ್ಮಾಕಂ ಸಮೀಪಂ ಯೋಹನಿ ಧರ್ಮ್ಯಪಥೇನಾಗತೇ ಯೂಯಂ ತಂ ನ ಪ್ರತೀಥ, ಕಿನ್ನು ಚಕ್ಷ್ಣಾಲಾ ಗಣಿಕಾಶ್ಚ ತಂ ಪ್ರತ್ಯಾಯನ್, ತದ್ ವಿಲೋಕ್ಯಾಪಿ ಯೂಯಂ ಪ್ರತ್ಯೇತುಂ ನಾಬಿದ್ಯದ್ಧಂ | 33 ಅಪರಮೇಕಂ ದೃಷ್ಟ್ವಾನ್ ಶೃಣುತ, ಕಶ್ಚಿದ್ ಗೃಹಸ್ತಃ ಕ್ಷೇತ್ರೇ ದ್ರಾಕ್ಷಾಲತಾ ರೋಪಯಿತ್ವಾ ತಚ್ಚತುರ್ದಿಕ್ಷು ವಾರಣೀಂ ವಿಧಾಯ ತನ್ಮದ್ಯೇ ದ್ರಾಕ್ಷಾಯನ್ತ್ರಂ ಸ್ಥಾಪಿತವಾನ್, ಮಾಘ್ನಿ ನಿರ್ಮಿತವಾನ್, ತತಃ ಕೃಷ್ಣಕೇಷು ತತ್ ಕ್ಷೇತ್ರಂ ಸಮರ್ಪ್ಯ ಸ್ವಯಂ ದೂರದೇಶಂ ಜಗಾಮ | 34 ತದನನ್ತರಂ ಫಲಸಮಯ ಉಪಸ್ಥಿತೇ ಸ ಫಲಾನಿ ಪ್ರಾಪ್ತುಂ ಕೃಷೀವಲಾನಾಂ ಸಮೀಪಂ ನಿಜದಾಸಾನ್ ಪ್ರೇಷಯಾಮಾಸ | 35 ಕಿನ್ನು ಕೃಷೀವಲಾಸ್ತಸ್ಯ ತಾನ್ ದಾಸೇಯಾನ್ ಧೃತ್ವಾ ಕಞ್ಚನ ಪ್ರತ್ಯವತ್ವನ್ತಃ, ಕಞ್ಚನ ಪಾಷಾಣೈರಾಹತವನ್ತಃ, ಕಞ್ಚನ ಚ ಹತವನ್ತಃ | 36 ಪುನರಪಿ ಸ ಪ್ರಭುಃ ಪ್ರಥಮತೋಽಧಿಕದಾಸೇಯಾನ್ ಪ್ರೇಷಯಾಮಾಸ, ಕಿನ್ನು ತೇ ತಾನ್ ಪ್ರತ್ಯಪಿ ತಥೈವ ಚಕ್ರುಃ | 37 ಅನನ್ತರಂ ಮಮ ಸುತೇ ಗತೇ ತಂ ಸಮಾದರಿಷ್ಯಂತೇ, ಇತ್ಯುಕ್ತ್ವಾ ಶೇಷೇ ಸ ನಿಜಸುತಂ ತೇಷಾಂ ಸನ್ನಿಧಿಂ ಪ್ರೇಷಯಾಮಾಸ | 38 ಕಿನ್ನು ತೇ ಕೃಷೀವಲಾಃ ಸುತಂ ವೀಕ್ಷ್ಯ ಪರಸ್ಪರಮ್ ಇತಿ ಮನ್ವಯಿತುಮ್ ಆರೇಭಿರೇ, ಅಯಮುತ್ತರಾಧಿಕಾರೀ ವಯಮೇನಂ ನಿಹತ್ಯಾಸ್ಥಾಧಿಕಾರಂ ಸ್ವವಶೀಕರಿಷ್ಯಾಮಃ | 39 ಪಶ್ಚಾತ್ ತೇ ತಂ ಧೃತ್ವಾ ದ್ರಾಕ್ಷಾಕ್ಷೇತ್ರಾದ್ ಬಹಿಃ ಪಾತಯಿತ್ವಾಬಧಿಷುಃ | 40 ಯದಾ ಸ ದ್ರಾಕ್ಷಾಕ್ಷೇತ್ರಪತಿರಾಗಮಿಷ್ಯತಿ, ತದಾ ತಾನ್ ಕೃಷೀವಲಾನ್ ಕಿಂ ಕರಿಷ್ಯತಿ? 41 ತತಸ್ತೇ ಪ್ರತ್ಯವದನ್, ತಾನ್ ಕಲುಷಿಣೋ ದಾರುಣಯಾತನಾಭಿರಾಹನಿಷ್ಯತಿ, ಯೇ ಚ ಸಮಯಾನುಕ್ರಮಾತ್ ಫಲಾನಿ ದಾಸ್ಯನ್ತಿ, ತಾದ್ಯಶೇಷು ಕೃಷೀವಲೇಷು ಕ್ಷೇತ್ರಂ ಸಮರ್ಪಯಿಷ್ಯತಿ | 42 ತದಾ ಯೀಶುನಾ ತೇ ಗದಿತಾಃ, ಗ್ರಹಣಂ ನ ಕೃತಂ ಯಸ್ಯ ಪಾಷಾಣಸ್ಯ ನಿಚಾಯಕೈಃ | ಪ್ರಧಾನಪ್ರಸ್ತರಃ ಕೋಣೇ ಸಬವ ಸಂಭವಿಷ್ಯತಿ | ಏತತ್ ಪರೇತಿಶುಃ ಕರ್ಮ್ಯಾಸ್ಮದ್ಯುಷ್ಣಾವದ್ಧುತಂ ಭವೇತ್ | ಧರ್ಮ್ಯಗ್ರನ್ಥೇ ಲಿಖಿತಮೇತದ್ವಚನಂ ಯುಷ್ಮಾಭಿಃ ಕಿಂ ನಾಪಾಠಿ? 43 ತಸ್ಮಾದಹಂ ಯುಷ್ಮಾನ್ ವದಾಮಿ, ಯುಷ್ಮತ್ತ ಈಶ್ವರೀಯರಾಜ್ಯಮಪನೀಯ ಫಲೋತ್ಪಾದಯಿತ್ಯನ್ಯಜಾತಯೇ ದಾಯಿಷ್ಯತೇ | 44 ಯೋ ಜನ ಏತತ್ಪಾಷಾಣೋಪರಿ ಪತಿಷ್ಯತಿ, ತಂ ಸ ಭಂಕ್ಯತೇ, ಕಿನ್ವಯಂ ಪಾಷಾಣೋ ಯಸ್ಯೋಪರಿ ಪತಿಷ್ಯತಿ, ತಂ ಸ ಧೂಲಿವತ್ ಚೂರ್ಣೀಕರಿಷ್ಯತಿ | 45 ತದಾನೀಂ ಪ್ರಾಧನಯಾಜಕಾಃ ಫಿರೂಶಿನಶ್ಚ ತಸ್ಯೇಮಾಂ ದೃಷ್ಟ್ವಾನ್ತಕಥಾಂ ಶ್ರುತ್ವಾ ಸೋಽಸ್ಮಾನುದಿಶ್ಯ ಕಥಿತವಾನ್, ಇತಿ ವಿಜ್ಞಾಯ ತಂ ಧರ್ತುಂ ಚೇಷ್ಟಿತವನ್ತಃ; 46 ಕಿನ್ನು ಲೋಕೇಭ್ಯೋ ಬಿಭ್ಯುಃ, ಯತೋ ಲೋಕೈಃ ಸ ಭವಿಷ್ಯದ್ವಾದೀತ್ಯಜ್ಞಾಯ |

22 ಅನನ್ತರಂ ಯೀಶುಃ ಪುನರಪಿ ದೃಷ್ಟ್ವಾನ್ತೇನ ತಾನ್ ಅವಾದೀತ್, 2 ಸ್ವರ್ಗೀಯರಾಜ್ಯಮ್ ಏತಾದ್ಯಶಸ್ಯ ನೃಪತೇಃ ಸಮಂ, ಯೋ ನಿಜ ಪುತ್ರಂ ವಿವಾಹಯನ್ ಸರ್ವಾನ್ ನಿಮನ್ವಿತಾನ್ ಆನೇತುಂ ದಾಸೇಯಾನ್ ಪ್ರಹಿತವಾನ್, 3 ಕಿನ್ನು ತೇ ಸಮಾಗನ್ತುಂ ನೇಷ್ಟವನ್ತಃ | 4 ತತೋ ರಾಜಾ ಪುನರಪಿ ದಾಸಾನನ್ಯಾನ್ ಇತ್ಯುಕ್ತ್ವಾ ಪ್ರೇಷಯಾಮಾಸ, ನಿಮನ್ವಿತಾನ್ ವದತ, ಪಶ್ಯತ, ಮಮ ಭೇಜ್ಯಮಾಸಾದಿತಮಾಸ್ಯೇ, ನಿಜವ್ವಷಾದಿಪುಷ್ಪಜನ್ಮೂನ್ ಮಾರಯಿತ್ವಾ ಸರ್ವಂ ಖಾದ್ಯದ್ರವ್ಯಮಾಸಾದಿತವಾನ್, ಯೂಯಂ ವಿವಾಹಮಾಗಚ್ಛತ | 5 ತಥಪಿ ತೇ ತುಚ್ಛೇಕೃತ್ಯ ಕೇಚಿತ್ ನಿಜಕ್ಷೇತ್ರಂ ಕೇಚಿತ್ ವಾಣಿಜ್ಯಂ ಪ್ರತಿ ಸ್ವಸ್ತಮಾಗೇಣ ಚಲಿತವನ್ತಃ | 6 ಅನ್ಯೇ ಲೋಕಾಸ್ತಸ್ಯ ದಾಸೇಯಾನ್ ಧೃತ್ವಾ ದೌರಾತ್ಮ್ಯಂ ವ್ಯವಹೃತ್ಯ ತಾನವಧಿಷುಃ | 7 ಅನನ್ತರಂ ಸ

ನೃಪತಿಸ್ತಾಂ ವಾರ್ತಾಂ ಶ್ರುತ್ವಾ ಕ್ರುದ್ಧಾನ್ ಸೈನ್ಯಾನಿ ಪ್ರಹಿತೃ ತಾನ್ ಘಾತಕಾನ್ ಹತ್ವಾ ತೇಷಾಂ ನಗರಂ ದಾಹಯಾಮಾಸ | 8
 ತತಃ ಸ ನಿಜದಾಸೇಯಾನ್ ಬಭಾಷೇ, ವಿವಾಹೀಯಂ ಭೋಜ್ಯಮಾಸಾದಿತಮಾಸೇ, ಕಿನ್ನು ನಿಮನ್ರಿತಾ ಜನಾ ಅಯೋಗ್ಯಾಃ |
 9 ತಸ್ಮಾದ್ ಯೂಯಂ ರಾಜಮಾರ್ಗಂ ಗತ್ವಾ ಯಾವತೋ ಮನುಜಾನ್ ಪಶ್ಯತ, ತಾವತಏವ ವಿವಾಹೀಯಭೋಜ್ಯಾಯ
 ನಿಮನ್ತ್ರಯತ | 10 ತದಾ ತೇ ದಾಸೇಯಾ ರಾಜಮಾರ್ಗಂ ಗತ್ವಾ ಭದ್ರಾನ್ ಅಭದ್ರಾನ್ ವಾ ಯಾವತೋ ಜನಾನ್ ದದೃಶುಃ,
 ತಾವತಏವ ಸಂಗೃಹ್ಯಾನಯನ್; ತತೋಽಭ್ಯಾಗತಮನುಜೈ ವಿವಾಹಗೃಹಮ್ ಅಪೂರ್ಯತ | 11 ತದಾನೀಂ ಸ ರಾಜಾ
 ಸರ್ವಾನಭ್ಯಾಗತಾನ್ ದ್ರಷ್ಟುಮ್ ಅಭ್ಯನ್ತರಮಾಗತವಾನ್; ತದಾ ತತ್ರ ವಿವಾಹೀಯವಸನಹೀನಮೇಕಂ ಜನಂ ವೀಕ್ಷ್ಯ ತಂ
 ಜಗಾದ್, 12 ಹೇ ಮಿತ್ರ, ತ್ವಂ ವಿವಾಹೀಯವಸನಂ ವಿನಾ ಕಥಮತ್ರ ಪ್ರವಿಷ್ಟವಾನ್? ತೇನ ಸ ನಿರುತ್ತರೋ ಬಭೂವ | 13 ತದಾ
 ರಾಜಾ ನಿಜಾನುಚರಾನ್ ಅವದತ್, ಏತಸ್ಯ ಕರಚರಣಾನ್ ಬದ್ಧಾ ಯತ್ರ ರೋದನಂ ದನ್ವೈರ್ದನ್ವಪುಷ್ಪಣ್ಣ ಭವತಿ, ತತ್ರ
 ವಹಿರ್ಭೂತತಮಿಸ್ತೇ ತಂ ನಿಕ್ಷಿಪತ | 14 ಇತ್ಥಂ ಬಹವ ಆಹೂತಾ ಅಲ್ಪೇ ಮನೋಭಿಮತಾಃ | 15 ಅನನ್ತರಂ ಫಿರೂಶಿನಃ
 ಪ್ರಗತ್ಯ ಯಥಾ ಸಂಲಾಪೇನ ತಮ್ ಉನ್ಯಾಥೇ ಪಾತಯೇಯುಸ್ತಥಾ ಮನ್ತ್ರಯಿತ್ವಾ 16 ಹೇರೋದೀಯಮನುಜೈಃ ಸಾಕಂ
 ನಿಜಶಿಷ್ಯಗಣೇನ ತಂ ಪ್ರತಿ ಕಥಯಾಮಾಸುಃ, ಹೇ ಗುರೋ, ಭವಾನ್ ಸತ್ಯ ಸತ್ಯಮೀಶ್ವರೀಯಮಾರ್ಗಮುಪದಿಶತಿ, ಕಮಪಿ
 ಮಾನುಷಂ ನಾನುರುದ್ಯತೇ, ಕಮಪಿ ನಾಪೇಕ್ಷತೇ ಚ, ತದ್ ವಯಂ ಜಾನೀಮಃ | 17 ಅತಃ ಕೈಸರಭೂಪಾಯ ಕರೋಽಸ್ಮಾಕಂ
 ದಾತವ್ಯೋ ನ ವಾ? ಅತ್ರ ಭವತಾ ಕಿಂ ಬುದ್ಧತೇ? ತದ್ ಅಸ್ಮಾನ್ ವದತು | 18 ತತೋ ಯೀಶುಸ್ತೇಷಾಂ ಖಲತಾಂ ವಿಜ್ಞಾಯ
 ಕಥಿತವಾನ್, ರೇ ಕಪಟಿನಃ ಯುಯಂ ಕುತೋ ಮಾಂ ಪರಿಕ್ಷದ್ಧೇ? 19 ತತ್ತರದಾನಸ್ಯ ಮುದ್ರಾಂ ಮಾಂ ದರ್ಶಯತ | ತದಾನೀಂ
 ತೈಸ್ತಸ್ಯ ಸಮೀಪಂ ಮುದ್ರಾಚತುರ್ಥಭಾಗ ಆನೀತೇ 20 ಸ ತಾನ್ ಪಪ್ರಚ್ಛ, ಅತ್ರ ಕಸ್ಯೇಯಂ ಮೂರ್ತ್ರಿ ನಾಮ ಚಾಸೇ? ತೇ
 ಜಗದುಃ, ಕೈಸರಭೂಪಸ್ಯ | 21 ತತಃ ಸ ಉಕ್ತವಾನ, ಕೈಸರಸ್ಯ ಯತ್ ತತ್ ಕೈಸರಾಯ ದತ್ತ, ಈಶ್ವರಸ್ಯ ಯತ್ ತದ್ ಈಶ್ವರಾಯ
 ದತ್ತ | 22 ಇತಿ ವಾಕ್ಯಂ ನಿಶಮ್ಯ ತೇ ವಿಸ್ಮಯಂ ವಿಜ್ಞಾಯ ತಂ ವಿಹಾಯ ಚಲಿತವನ್ತಃ | 23 ತಸ್ಮಿನ್ನಹನಿ ಸಿದೂಕಿನೋರ್ಧಾತ್
 ಶ್ರುತಾನಾತ್ ನೋತ್ಥಾಸ್ಯಂತೀತಿ ವಾಕ್ಯಂ ಯೇ ವದನ್ತಿ, ತೇ ಯೀಶೇರನ್ವಿಕಮ್ ಆಗತ್ಯ ಪಪ್ರಚ್ಛುಃ, 24 ಹೇ ಗುರೋ, ಕಶ್ಚಿನ್ಮನುಜಶ್ಚೇತ್
 ನೀಸನ್ನಾನಃ ಸನ್ ಪ್ರಾಣಾನ್ ತ್ಯಜತಿ, ತರ್ಹಿ ತಸ್ಯ ಭ್ರಾತಾ ತಸ್ಯ ಜಾಯಾಂ ವ್ಯುಹ್ಯ ಭ್ರಾತುಃ ಸನ್ನಾನಮ್ ಉತ್ಪಾದಯಿಷ್ಯತೀತಿ
 ಮೂಸಾ ಆದಿಷ್ಟವಾನ್ | 25 ಕಿನ್ತ್ವಸ್ಮಾಕಮತ್ರ ಕೇಽಪಿ ಜನಾಃ ಸಪ್ತಸಹೋದರಾ ಆಸನ್, ತೇಷಾಂ ಜೈಷ್ಠ ಏಕಾಂ ಕನ್ಯಾಂ
 ವ್ಯವಹಾತ್, ಅಪರಂ ಪ್ರಾಣತ್ಯಾಗಕಾಲೇ ಸ್ವಯಂ ನೀಸನ್ನಾನಃ ಸನ್ ತಾಂ ಸ್ತ್ರಿಯಂ ಸ್ವಭ್ರಾತರಿ ಸಮರ್ಪಿತವಾನ್, 26 ತತೋ
 ದ್ವಿತೀಯಾದಿಸಪ್ತಮಾನ್ಶ್ಚ ತಥೈವ ಚಕ್ರುಃ | 27 ಶೇಷೇ ಸಾಪೀ ನಾರೀ ಮಮಾರ | 28 ಮೃತಾನಾಮ್ ಉತ್ಥಾನಸಮಯೇ
 ತೇಷಾಂ ಸಪ್ತಾನಾಂ ಮಧ್ಯೇ ಸಾ ನಾರೀ ಕಸ್ಯ ಭಾರ್ಯಾ ಭವಿಷ್ಯತಿ? ಯಸ್ಮಾತ್ ಸರ್ವಏವ ತಾಂ ವ್ಯವಹನ್ | 29 ತತೋ ಯೀಶುಃ
 ಪ್ರತ್ಯವಾದೀತ್, ಯೂಯಂ ಧರ್ಮಪುಸ್ತಕಮ್ ಈಶ್ವರೀಯಾಂ ಶಕ್ತಿಂ ನ ವಿಜ್ಞಾಯ ಭ್ರಾನ್ರಿಮನ್ತಃ | 30 ಉತ್ಥಾನಪ್ರಾಪ್ತಾ ಲೋಕಾ ನ
 ವಿವಹನ್ತಿ, ನ ಚ ವಾಚಾ ದೀಯಂತೇ, ಕಿನ್ತ್ವೀಶ್ವರಸ್ಯ ಸ್ವರ್ಗಸ್ಥದೂತಾನಾಂ ಸದೃಶಾ ಭವನ್ತಿ | 31 ಅಪರಂ ಮೃತಾನಾಮುತ್ಥಾನಮಧಿ
 ಯುಷ್ಮಾನ್ ಪ್ರತೀಯಮೀಶ್ವರೋಕ್ತಿಃ, 32 "ಅಹಮಿಬ್ರಾಹೀಮ ಈಶ್ವರ ಇಸ್ರಾಕ ಈಶ್ವರೋ ಯಾಕೂಬ ಈಶ್ವರ" ಇತಿ ಕಿಂ
 ಯುಷ್ಮಾಭಿ ನಾರ್ಪಾತಿ? ಕಿನ್ತ್ವೀಶ್ವರೋ ಜೀವತಾಮ್ ಈಶ್ವರಃ, ಸ ಮೃತಾನಾಮೀಶ್ವರೋ ನಹಿ | 33 ಇತಿ ಶ್ರುತ್ವಾ ಸರ್ವೇ
 ಲೋಕಾಸ್ತಸ್ಮೋಪದೇಶಾದ್ ವಿಸ್ಮಯಂ ಗತಾಃ | 34 ಅನನ್ತರಂ ಸಿದೂಕಿನಾಮ್ ನಿರುತ್ತರತ್ವವಾರ್ತಾಂ ನಿಶಮ್ಯ ಫಿರೂಶಿನ ಏಕತ್ರ
 ಮಿಲಿತವನ್ತಃ, 35 ತೇಷಾಮೇಕೋ ವ್ಯವಸ್ಥಾಪಕೋ ಯೀಶುಂ ಪರೀಕ್ಷಿತುಂ ಪಪಚ್ಛ, 36 ಹೇ ಗುರೋ ವ್ಯವಸ್ಥಾಶಾಸ್ತ್ರಮಧ್ಯೇ ಕಾಙ್ಕಾ
 ಶ್ರೇಷ್ಠಾ? 37 ತತೋ ಯೀಶುರುವಾಚ, ತ್ವಂ ಸರ್ವಾನುಕರಣೈಃ ಸರ್ವಪ್ರಾಣೈಃ ಸರ್ವಚಿತ್ತೈಶ್ಚ ಸಾಕಂ ಪ್ರಭೌ ಪರಮೇಶ್ವರೇ
 ಪ್ರೀಯಸ್, 38 ಏಷಾ ಪ್ರಥಮಮಹಾಙ್ಕಾ | ತಸ್ಯಾಃ ಸದೃಶೀ ದ್ವಿತೀಯಾಙ್ಕಾ, 39 ತವ ಸಮೀಪವಾಸಿನಿ ಸ್ವಾತ್ಮನೀವ ಪ್ರೇಮ
 ಕುರು | 40 ಅನಯೋ ರ್ವಯೋರಾಙ್ಕಯೋಃ ಕೃತ್ವವ್ಯವಸ್ಥಾಯಾ ಭವಿಷ್ಯದ್ಧಕ್ರಗ್ನಸ್ಯ ಚ ಭಾರಸ್ತಿಷತಿ | 41 ಅನನ್ತರಂ
 ಫಿರೂಶಿನಾಮ್ ಏಕತ್ರ ಸ್ಥಿತಿಕಾಲೇ ಯೀಶುಸ್ತಾನ್ ಪಪ್ರಚ್ಛ, 42 ಖ್ರೀಷ್ಟಮಧಿ ಯುಷ್ಮಾಕಂ ಕೀದೃಗ್ಗೋಧೋ ಜಾಯತೇ? ಸ ಕಸ್ಯ
 ಸನ್ನಾನಃ? ತತಸ್ತೇ ಪ್ರತ್ಯವದನ್, ದಾಯೂದಃ ಸನ್ನಾನಃ | 43 ತದಾ ಸ ಉಕ್ತವಾನ್, ತರ್ಹಿ ದಾಯೂದ್ ಕಥಮ್ ಆತ್ಮಾಧಿಷ್ಠಾನೇನ
 ತಂ ಪ್ರಭುಂ ವದತಿ? 44 ಯಥಾ ಮಮ ಪ್ರಭುಮಿದಂ ವಾಕ್ಯಮವದತ್ ಪರಮೇಶ್ವರಃ | ತವಾರೀನ್ ಪಾದಪೀಠಂ ತೇ
 ಯಾವನ್ತುಹಿ ಕರೋಮ್ಯಹಂ | ತಾವತ್ ಕಾಲಂ ಮದೀಯೇ ತ್ವಂ ದಕ್ಷಪಾರ್ಶ್ವ ಉಪಾವಿಶ | ಅತೋ ಯದಿ ದಾಯೂದ್ ತಂ
 ಪ್ರಭುಂ ವದತಿ, ತಿಹ ಸ ಕಥಂ ತಸ್ಯ ಸನ್ನಾನೋ ಭವತಿ? 45 ತದಾನೀಂ ತೇಷಾಂ ಕೋಪಿ ತದಾಕ್ರಸ್ಯ ಕಿಮಪ್ಯುತ್ತರಂ ದಾತುಂ
 ನಾಶಕ್ನೋತ್; 46 ತದ್ವಿನಮಾರಭ್ಯ ತಂ ಕಿಮಪಿ ವಾಕ್ಯಂ ಪ್ರಷ್ಟುಂ ಕಸ್ಯಾಪಿ ಸಾಹಸೋ ನಾಭವತ್ |

23 ಅನನ್ತರಂ ಯೇಶು ಜನನಿವಹಂ ಶಿಷ್ಯಾಂಶ್ಚಾವದತ್, 2 ಅಧ್ಯಾಪಕಾಃ ಫಿರೊಶಿನಶ್ಚ ಮೂಸಾಸನೇ ಉಪವಿಶನ್ತಿ, 3 ಅತಸ್ತೇ

ಯುಷ್ಮಾನ್ ಯದ್ಯತ್ ಮನ್ತುಮ್ ಆಜ್ಞಾಪಯನ್ತಿ, ತತ್ ಮನ್ಯದ್ವಂ ಪಾಲಯದ್ವಿತ್ಯ, ಕಿನ್ನು ತೇಷಾಂ ಕರ್ಮಾನುರೂಪಂ ಕರ್ಮ್ ನ ಕುರುದ್ವಂ; ಯತಸ್ತೇಷಾಂ ವಾಕ್ಯಮಾತ್ರಂ ಸಾರಂ ಕಾರ್ಯೇ ಕಿಮಪಿ ನಾಸ್ತಿ | 4 ತೇ ದುವರ್ಷಹಾನ್ ಗುರುತರಾನ್ ಭಾರಾನ್ ಬದ್ಧ್ವಾ ಮನುಷ್ಯಾಣಾಂ ಸ್ಯಂತೇಪರಿ ಸಮರ್ಪಯನ್ತಿ, ಕಿನ್ನು ಸ್ವಯಮಜ್ಜುಲೈಕಯಾಪಿ ನ ಚಾಲಯನ್ತಿ | 5 ಕೇವಲಂ ಲೋಕದರ್ಶನಾಯ ಸರ್ವಕರ್ಮಾಣಿ ಕುರ್ವನ್ತಿ; ಫಲತಃ ಪಟ್ಟಬನ್ಧಾನ್ ಪ್ರಸಾರ್ಯ ಧಾರಯನ್ತಿ, ಸ್ವಪಸ್ತ್ರೇಷು ಚ ದೀರ್ಘಗ್ರನ್ಥೀನ್ ಧಾರಯನ್ತಿ; 6 ಭೋಜನಭವನ ಉಚ್ಚಸ್ನಾನಂ, ಭಜನಭವನೇ ಪ್ರಧಾನಮಾಸನಂ, 7 ಹಟ್ಟೇ ನಮಸ್ಕಾರಂ ಗುರುರಿತಿ ಸಮೋದನಶ್ಚೈತಾನಿ ಸರ್ವಾಣಿ ವಾಚ್ಛನ್ತಿ | 8 ಕಿನ್ನು ಯೂಯಂ ಗುರುವ ಇತಿ ಸಮೋದನೀಯಾ ಮಾ ಭವತ, ಯತೋ ಯುಷ್ಮಾಕಮ್ ಏಕಃ ಖ್ರೀಷ್ಟಏವ ಗುರು 9 ಯೂಯಂ ಸರ್ವೇ ಮಿಥೋ ಭ್ರಾತರಶ್ಚ | ಪುನಃ ಪೃಥಿವ್ಯಾಂ ಕಮಪಿ ಪಿತೇತಿ ಮಾ ಸಮ್ಬುದ್ಧದ್ವಂ, ಯತೋ ಯುಷ್ಮಾಕಮೇಕಃ ಸ್ವರ್ಗಸ್ಥಏವ ಪಿತಾ | 10 ಯೂಯಂ ನಾಯಕೇತಿ ಸಮ್ಭಾಷಿತಾ ಮಾ ಭವತ, ಯತೋ ಯುಷ್ಮಾಕಮೇಕಃ ಖ್ರೀಷ್ಟಏವ ನಾಯಕಃ | 11 ಅಪರಂ ಯುಷ್ಮಾಕಂ ಮದ್ಯೇ ಯಃ ಪುಮಾನ್ ಶ್ರೇಷ್ಠಃ ಸ ಯುಷ್ಮಾನ್ ಸೇವಿಷ್ಯತೇ | 12 ಯತೋ ಯಃ ಸ್ವಮುನ್ನಮತಿ, ಸ ನತಃ ಕರಿಷ್ಯತೇ; ಕಿನ್ನು ಯಃ ಕಶ್ಚಿತ್ ಸ್ವಮವನತಂ ಕರೋತಿ, ಸ ಉನ್ನತಃ ಕರಿಷ್ಯತೇ | 13 ಹನ್ತ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ, ಯೂಯಂ ಮನುಜಾನಾಂ ಸಮಕ್ಷಂ ಸ್ವರ್ಗದ್ವಾರಂ ರುನ್ಯ, ಯೂಯಂ ಸ್ವಯಂ ತೇನ ನ ಪ್ರವಿಶಥ, ಪ್ರವಿವಿಕ್ಷೂನಪಿ ವಾರಯಥ | ವತ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ ಯೂಯಂ ಛಲಾದ್ ದೀರ್ಘಂ ಪ್ರಾರ್ಥ್ಯ ವಿಧವಾನಾಂ ಸರ್ವಸ್ವಂ ಗ್ರಸಥ, ಯುಷ್ಮಾಕಂ ಘೋರತರದಕ್ಷೋ ಭವಿಷ್ಯತಿ | 14 ಹನ್ತ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ, ಯೂಯಮೇಕಂ ಸ್ವಧರ್ಮವಲಮ್ಬಿನಂ ಕರ್ತುಂ ಸಾಗರಂ ಭೂಮಣ್ಣುಜ್ಞ ಪ್ರದಕ್ಷಿಣೀಕುರುಥ, 15 ಕಚ್ಚನ ಪ್ರಾಪ್ಯ ಸ್ವತೋ ದ್ವಿಗುಣನರಕಭಾಜನಂ ತಂ ಕುರುಥ | (Geenna g1067) 16 ವತ ಅನ್ಲಪಥದರ್ಶಕಾಃ ಸರ್ವೇ, ಯೂಯಂ ವದಥ, ಮನ್ದಿರಸ್ಯ ಶಪಥಕರಣಾತ್ ಕಿಮಪಿ ನ ದೇಯಂ; ಕಿನ್ನು ಮನ್ದಿರಸ್ಯಸುವರ್ಣಸ್ಯ ಶಪಥಕರಣಾದ್ ದೇಯಂ | 17 ಹೇ ಮೂಢಾ ಹೇ ಅನ್ಯಾಃ ಸುವರ್ಣಂ ತತ್ಸುವರ್ಣಪಾವಕಮನ್ದಿರಮ್ ಏತಯೋರುಭಯೋ ಮರ್ಥ್ಯೇ ಕಿಂ ಶ್ರೇಯಃ? 18 ಅನ್ಯಚ್ಚ ವದಥ, ಯಜ್ಜವೇದ್ಯಾಃ ಶಪಥಕರಣಾತ್ ಕಿಮಪಿ ನ ದೇಯಂ, ಕಿನ್ನು ತದುಪರಿಸ್ಥಿತಸ್ಯ ನೈವೇದ್ಯಸ್ಯ ಶಪಥಕರಣಾದ್ ದೇಯಂ | 19 ಹೇ ಮೂಢಾ ಹೇ ಅನ್ಯಾಃ, ನೈವೇದ್ಯಂ ತನ್ಮೈವೇದ್ಯಪಾವಕವೇದಿರೇತಯೋರುಭಯೋ ಮರ್ಥ್ಯೇ ಕಿಂ ಶ್ರೇಯಃ? 20 ಅತಃ ಕೇನಚಿತ್ ಯಜ್ಜವೇದ್ಯಾಃ ಶಪಥೇ ಕೃತೇ ತದುಪರಿಸ್ಥಸ್ಯ ಸರ್ವಸ್ಯ ಶಪಥಃ ಕ್ರಿಯತೇ | 21 ಕೇನಚಿತ್ ಮನ್ದಿರಸ್ಯ ಶಪಥೇ ಕೃತೇ ಮನ್ದಿರತನ್ನಿವಾಸಿನೋಃ ಶಪಥಃ ಕ್ರಿಯತೇ | 22 ಕೇನಚಿತ್ ಸ್ವರ್ಗಸ್ಯ ಶಪಥೇ ಕೃತೇ ಈಶ್ವರೀಯಸಿಂಹಾಸನತದುಪಯ್ಯಪವಿಷ್ವಯೋಃ ಶಪಥಃ ಕ್ರಿಯತೇ | 23 ಹನ್ತ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ, ಯೂಯಂ ಪೋದಿನಾಯಾಃ ಸಿತಚ್ಚತ್ರಾಯಾ ಜೀರಕಸ್ಯ ಚ ದಶಮಾಂಶಾನ್ ದತ್ವ, ಕಿನ್ನು ವ್ಯವಸ್ಥಾಯಾ ಗುರುತರಾನ್ ನ್ಯಾಯದಯಾವಿಶ್ವಾಸಾನ್ ಪರಿತ್ಯಜಥ; ಇಮೇ ಯುಷ್ಮಾಭಿರಾಚರಣೀಯಾ ಅಮೀ ಚ ನ ಲಂಘನೀಯಾಃ | 24 ಹೇ ಅನ್ಲಪಥದರ್ಶಕಾ ಯೂಯಂ ಮಶಕಾನ್ ಅಪಸಾರಯಥ, ಕಿನ್ನು ಮಹಾಜನ್ಯನ್ ಗ್ರಸಥ | 25 ಹನ್ತ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ, ಯೂಯಂ ಪಾನಪಾತ್ರಾಣಾಂ ಭೋಜನಪಾತ್ರಾಣಾಂ ಬಹಿಃ ಪರಿಷ್ಕುರುಥ; ಕಿನ್ನು ತದಭ್ಯನ್ತರಂ ದುರಾತ್ಮಯಾ ಕಲುಷೇಣ ಚ ಪರಿಪೂರ್ಣಮಾಸ್ತೇ | 26 ಹೇ ಅನ್ಯಾಃ ಫಿರೊಶಿಲೋಕಾ ಆದೌ ಪಾನಪಾತ್ರಾಣಾಂ ಭೋಜನಪಾತ್ರಾಣಾಂಚ್ಚಾಭ್ಯನ್ತರಂ ಪರಿಷ್ಕುರುತ, ತೇನ ತೇಷಾಂ ಬಹಿರಪಿ ಪರಿಷ್ಕಾರಿಷ್ಯತೇ | 27 ಹನ್ತ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ, ಯೂಯಂ ಶುಕ್ಲೀಕೃತಶ್ಶಶಾನಸ್ವರೂಪಾ ಭವಥ, ಯಥಾ ಶ್ಶಶಾನಭವನಸ್ಯ ಬಹಿಶ್ಚಾರು, ಕಿನ್ನು ಭ್ಯನ್ತರಂ ಮೃತಲೋಕಾನಾಂ ಕೀಕಶೈಃ ಸರ್ವಪ್ರಕಾರಮಲೇನ ಚ ಪರಿಪೂರ್ಣಮ್; 28 ತಥೈವ ಯೂಯಮಪಿ ಲೋಕಾನಾಂ ಸಮಕ್ಷಂ ಬಹಿರ್ಧಾರ್ಮಿಕಾಃ ಕಿನ್ತ್ವನ್ತಃಕರಣೇಷು ಕೇವಲಕಾಪಟ್ಕಾದರ್ಮ್ಯಾಭ್ಯಾಂ ಪರಿಪೂರ್ಣಾಃ | 29 ಹಾ ಹಾ ಕಪಟಿನ ಉಪಾಧ್ಯಾಯಾಃ ಫಿರೊಶಿನಶ್ಚ, ಯೂಯಂ ಭವಿಷ್ಯದ್ವಾದಿನಾಂ ಶ್ಶಶಾನಗೇಹಂ ನಿರ್ಮಾಥ, ಸಾಧೂನಾಂ ಶ್ಶಶಾನನಿಕೇತನಂ ಶೋಭಯಥ 30 ವದಥ ಚ ಯದಿ ವಯಂ ಸ್ತೇಷಾಂ ಪೂರ್ವಪುರುಷಾಣಾಂ ಕಾಲ ಅಸ್ಥಾಸ್ಥಾಮ, ತರ್ಹಿ ಭವಿಷ್ಯದ್ವಾದಿನಾಂ ಶೋಣಿತಪಾತನೇ ತೇಷಾಂ ಸಹಭಾಗಿನೋ ನಾಭವಿಷ್ಯಾಮ | 31 ಅತೋ ಯೂಯಂ ಭವಿಷ್ಯದ್ವಾದಿಘಾತಕಾನಾಂ ಸನ್ಯಾನಾ ಇತಿ ಸ್ವಯಮೇವ ಸ್ತೇಷಾಂ ಸಾಕ್ಷ್ಯಂ ದತ್ವ | 32 ಅತೋ ಯೂಯಂ ನಿಜಪೂರ್ವಪುರುಷಾಣಾಂ ಪರಿಮಾಣಪಾತ್ರಂ ಪರಿಪೂರಯತ | 33 ರೇ ಭುಜಗಾಃ ಕೃಷ್ಣಭುಜಗವಂಶಾಃ, ಯೂಯಂ ಕಥಂ ನರಕದಣ್ಣಾದ್ ರಕ್ಷಿಷ್ಯದ್ಧೇ | (Geenna g1067) 34 ಪಶ್ಯತ, ಯುಷ್ಮಾಕಮನಿಕಮ್ ಅಹಂ ಭವಿಷ್ಯದ್ವಾದಿನೋ ಬುದ್ಧಿಮತ ಉಪಾಧ್ಯಾಯಾಂಶ್ಚ ಪ್ರೇಷಯಿಷ್ಯಾಮಿ, ಕಿನ್ನು ತೇಷಾಂ ಕತಿಪಯಾ ಯುಷ್ಮಾಭಿ ಘಾನಿಷ್ಯಂತೇ,

ಕುಶೇ ಚ ಘನಿಷ್ಯನ್ತೇ, ಕೇಚಿದ್ ಭಜನಭವನೇ ಕಷಾಭಿರಾಘಾನಿಷ್ಯನ್ತೇ, ನಗರೇ ನಗರೇ ತಾಡಿಷ್ಯನ್ತೇ ಚ; 35 ತೇನ ಸತ್ಪುರುಷಸ್ಯ ಹಾಬಿಲೋ ರಕ್ತಪಾತಮಾರಬ್ಧ ಬೇರಿಖಿಯಃ ಪುತ್ರಂ ಯಂ ಸಿಖಿರಿಯಂ ಯೂಯಂ ಮನ್ನಿರಯುಜ್ಜವೇದ್ಯೋ ಮರ್ಧ್ಯೇ ಹತವನ್ತಃ, ತದೀಯಶೋಣಿತಪಾತಂ ಯಾವದ್ ಅಸ್ಮಿನ್ ದೇಶೇ ಯಾವತಾಂ ಸಾಧುಪುರುಷಾಣಾಂ ಶೋಣಿತಪಾತೋ ಽಭವತ್ ತತ್ ಸರ್ವೇಷಾಮಾಗಸಾಂ ದಣ್ಣಾ ಯುಷ್ಮಾಸು ವರ್ತಿಷ್ಯನ್ತೇ | 36 ಅಹಂ ಯುಷ್ಮಾನ್ ತಥ್ಯಂ ವದಾಮಿ, ವಿದ್ಯಮಾನೇಽಸ್ಮಿನ್ ಪುರುಷೇ ಸರ್ವೇ ವರ್ತಿಷ್ಯನ್ತೇ | 37 ಹೇ ಯಿರೂಶಾಲಮ್ ಹೇ ಯಿರೂಶಾಲಮ್ ನಗರಿ ತ್ವಂ ಭವಿಷ್ಯದ್ವಾದಿನೋ ಹತವತಿ, ತವ ಸಮೀಪಂ ಪ್ರೇರಿತಾಂಶ್ಚ ಪಾಷಾಣೈರಾಹತವತಿ, ಯಥಾ ಕುಕ್ಕುಟೇ ಶಾವಕಾನ್ ಪಕ್ಷಾಧಃ ಸಂಗೃಹ್ಯಾತಿ, ತಥಾ ತವ ಸನ್ನಾನಾನ್ ಸಂಗ್ರಹೀತುಂ ಅಹಂ ಬಹುವಾರಮ್ ಏಚ್ಛಂ; ಕಿನ್ನು ತ್ವಂ ನ ಸಮಮನ್ಯಥಾಃ | 38 ಪಶ್ಯತ ಯುಷ್ಮಾಕಂ ವಾಸಸ್ಥಾನಮ್ ಉಚ್ಚಿನ್ವಂ ತ್ಯಕ್ತತೇ | 39 ಅಹಂ ಯುಷ್ಮಾನ್ ತಥ್ಯಂ ವದಾಮಿ, ಯಃ ಪರಮೇಶ್ವರಸ್ಯ ನಾಮ್ನಾಗಚ್ಛತಿ, ಸ ಧನ್ಯ ಇತಿ ವಾಣೀಂ ಯಾವನ್ನ ವದಿಷ್ಯಥ, ತಾವತ್ ಮಾಂ ಪುನರ್ನ ದ್ರಕ್ಷ್ಯಥ |

24 ಅನನ್ತರಂ ಯೀಶು ಯದಾ ಮನ್ನಿರಾದ್ ಬಹಿ ಗರ್ಭತಿ, ತದಾನೀಂ ಶಿಷ್ಯಾಸ್ತಂ ಮನ್ನಿರನಿರ್ಮೂಣಂ ದರ್ಶಯಿತುಮಾಗತಾಃ | 2 ತತೋ ಯೀಶುಸ್ತಾನುವಾಚ, ಯೂಯಂ ಕಿಮೇತಾನಿ ನ ಪಶ್ಯಥ? ಯುಷ್ಮಾನಹಂ ಸತ್ಯಂ ವದಾಮಿ, ಏತನ್ನಿಚಯನಸ್ಯ ಪಾಷಾಣೈಕಮಪ್ಯನ್ಯಪಾಷಾಣೇಪರಿ ನ ಸ್ಥಾಸ್ಯತಿ ಸರ್ವಾಣಿ ಭೂಮಿಸಾತ್ ಕಾರಿಷ್ಯನ್ತೇ | 3 ಅನನ್ತರಂ ತಸ್ಮಿನ್ ಜೈತುನಪರ್ವತೋಪರಿ ಸಮುಪವಿಷ್ಯೇ ಶಿಷ್ಯಾಸ್ತಸ್ಯ ಸಮೀಪಮಾಗತ್ಯ ಗುಪ್ತಂ ಪಪಚ್ಛುಃ, ಏತಾ ಘಟಿನಾಃ ಕದಾ ಭವಿಷ್ಯನ್ತಿ? ಭವತ ಆಗಮನಸ್ಯ ಯುಗಾನ್ತಸ್ಯ ಚ ಕಿಂ ಲಕ್ಷ್ಮ? ತದಸ್ಮಾನ್ ವದತು | (ai01n g165) 4 ತದಾನೀಂ ಯೀಶುಸ್ತಾನವೋಚತ್, ಅವಧದ್ವಂ, ಕೋಪಿ ಯುಷ್ಮಾನ್ ನ ಭ್ರಮಯೇತ್ | 5 ಬಹವೋ ಮಮ ನಾಮ ಗೃಹ್ಣನ್ ಆಗಮಿಷ್ಯನ್ತಿ, ಖೀಷ್ಣೋಽಹಮೇವೇತಿ ವಾಚಂ ವದನ್ನೋ ಬಹೂನ್ ಭ್ರಮಯಿಷ್ಯನ್ತಿ | 6 ಯೂಯಂ ಸಂಗ್ರಾಮಸ್ಯ ರಣಸ್ಯ ಚಾಡಮ್ಬರಂ ಶ್ರೋಷ್ಯಥ, ಅವಧದ್ವಂ ತೇನ ಚಿತ್ತಲಾ ಮಾ ಭವತ, ಏತಾನ್ಯವಶ್ಯಂ ಘಟಿಷ್ಯನ್ತೇ, ಕಿನ್ನು ತದಾ ಯುಗಾನ್ತೋ ನಪಿ | 7 ಅಪರಂ ದೇಶಸ್ಯ ವಿಪಕ್ಷೋ ದೇಶೋ ರಾಜ್ಯಸ್ಯ ವಿಪಕ್ಷೋ ರಾಜ್ಯಂ ಭವಿಷ್ಯತಿ, ಸ್ಥಾನೇ ಸ್ಥಾನೇ ಚ ದುರ್ಭಿಕ್ಷಂ ಮಹಾಮಾರೀ ಭೂಕವ್ವಶ್ಚ ಭವಿಷ್ಯನ್ತಿ, 8 ಏತಾನಿ ದುಃಖೋಪಕ್ರಮಾಃ | 9 ತದಾನೀಂ ಲೋಕಾ ದುಃಖಂ ಭೋಜಯಿತುಂ ಯುಷ್ಮಾನ್ ಪರಕರೇಷು ಸಮರ್ಪಯಿಷ್ಯನ್ತಿ ಹನಿಷ್ಯನ್ತಿ ಚ, ತಥಾ ಮಮ ನಾಮಕಾರಣಾದ್ ಯೂಯಂ ಸರ್ವದೇಶೀಯಮನುಜಾನಾಂ ಸಮೀಪೇ ಘೃತಾರ್ಹಾ ಭವಿಷ್ಯಥ | 10 ಬಹುಷು ವಿಘ್ನಂ ಪ್ರಾಪ್ತವತ್ಸು ಪರಸ್ಪರಮ್ ಋತೀಯಾಂ ಕೃತವತ್ಸು ಚ ಏಕೋಽಪರಂ ಪರಕರೇಷು ಸಮರ್ಪಯಿಷ್ಯತಿ | 11 ತಥಾ ಬಹವೋ ಮೃಷಾಭವಿಷ್ಯದ್ವಾದಿನ ಉಪಸ್ಥಾಯ ಬಹೂನ್ ಭ್ರಮಯಿಷ್ಯನ್ತಿ | 12 ದುಷ್ಯರ್ಮಾಣಾಂ ಬಾಹುಲ್ಯಾನ್ಯು ಬಹೂನಾಂ ಪ್ರೇಮ ಶೀತಲಂ ಭವಿಷ್ಯತಿ | 13 ಕಿನ್ನು ಯಃ ಕಶ್ಚಿತ್ ಶೇಷಂ ಯಾವದ್ ಧೈರ್ಯಮಾಶ್ರಯತೇ, ಸಏವ ಪರಿತ್ರಾಯಿಷ್ಯತೇ | 14 ಅಪರಂ ಸರ್ವದೇಶೀಯಲೋಕಾನ್ ಪ್ರತಿಮಾಕ್ಷೀ ಭವಿತುಂ ರಾಜಸ್ಯ ಶುಭಸಮಾಚಾರಃ ಸರ್ವಜಗತಿ ಪ್ರಚಾರಿಷ್ಯತೇ, ಏತಾದೃಶಿ ಸತಿ ಯುಗಾನ್ತ ಉಪಸ್ಥಾಸ್ಯತಿ | 15 ಅತೋ ಯತ್ ಸರ್ವನಾಶಕೃದ್ಧೃತಾರ್ಹಂ ವಸ್ತು ದಾನಿಯೇಲ್ಭವಿಷ್ಯದ್ವಾದಿನಾ ಪ್ರೋಕ್ತಂ ತದ್ ಯದಾ ಪುಣ್ಯಸ್ಥಾನೇ ಸ್ಥಾಪಿತಂ ದ್ರಕ್ಷ್ಯಥ, (ಯಃ ಪಠತಿ, ಸ ಬುದ್ಧತಾಂ) 16 ತದಾನೀಂ ಯೇ ಯಿಹುದೀಯದೇಶೇ ತಿಷ್ಯನ್ತಿ, ತೇ ಸರ್ವತೇಷು ಪಲಾಯಂತಾಂ | 17 ಯಃ ಕಶ್ಚಿದ್ ಗೃಹಪೃಷ್ಠೇ ತಿಷ್ಯತಿ, ಸ ಗೃಹಾತ್ ಕಿಮಪಿ ವಸ್ತಾನ್ವೇತುಮ್ ಅಧೇ ನಾವರೋಹೇತ್ | 18 ಯಶ್ಚ ಕ್ಷೇತ್ರೇ ತಿಷ್ಯತಿ, ಸೋಪಿ ವಸ್ತ್ರಮಾನೇತುಂ ಪರಾವೃತ್ಯ ನ ಯಾಯಾತ್ | 19 ತದಾನೀಂ ಗರ್ಭಿಣೀಸ್ತನ್ಯಪಾಯಯಿತ್ರೀಣಾಂ ದುರ್ಗತಿ ಭವಿಷ್ಯತಿ | 20 ಅತೋ ಯುಷ್ಮಾಕಂ ಪಲಾಯನಂ ಶೀತಕಾಲೇ ವಿಶ್ರಾಮವಾರೇ ವಾ ಯನ್ನ ಭವೇತ್, ತದರ್ಥಂ ಪ್ರಾರ್ಥಯದ್ವಮ್ | 21 ಅ ಜಗದಾರಮ್ಭಾದ್ ಏತತ್ಕಾಲಪರ್ಯಂತಂ ಯಾದೃಶಃ ಕದಾಪಿ ನಾಭವತ್ ನ ಚ ಭವಿಷ್ಯತಿ ತಾದೃಶೋ ಮಹಾಕ್ಷೇಶಸ್ತದಾನೀಮ್ ಉಪಸ್ಥಾಸ್ಯತಿ | 22 ತಸ್ಯ ಕ್ಷೇಶಸ್ಯ ಸಮಯೋ ಯದಿ ಹ್ಯೋನ್ವ ನ ತ್ರಿಯೇತ, ತರ್ಹಿ ಕಸ್ಯಾಪಿ ಪ್ರಾಣಿನೋ ರಕ್ಷಣಂ ಭವಿತುಂ ನ ಶಕ್ನುಯಾತ್, ಕಿನ್ನು ಮನೋನೀತಮನುಜಾನಾಂ ಕೃತೇ ಸ ಕಾಲೋ ಹ್ನೀಕರಿಷ್ಯತೇ | 23 ಅಪರಾನ್ಯ ಪಶ್ಯತ, ಖೀಷ್ಣೋಽತ್ರ ವಿದ್ಯತೇ, ವಾ ತತ್ರ ವಿದ್ಯತೇ, ತದಾನೀಂ ಯದೀ ಕಶ್ಚಿದ್ ಯುಷ್ಮಾನ ಇತಿ ವಾಕ್ಯಂ ವದತಿ, ತಥಾಪಿ ತತ್ ನ ಪ್ರತೀತ್ | 24 ಯತೋ ಭಾಕ್ತಖೀಷ್ಣಾ ಭಾಕ್ತಭವಿಷ್ಯದ್ವಾದಿನಶ್ಚ ಉಪಸ್ಥಾಯ ಯಾನಿ ಮಹನ್ನಿ ಲಕ್ಷಾಣಿ ಚಿತ್ರಕರ್ಮಾಣಿ ಚ ಪ್ರಕಾಶಯಿಷ್ಯನ್ತಿ, ತೈ ಯದಿ ಸಮ್ಯವೇತ್ ತರ್ಹಿ ಮನೋನೀತಮಾನವಾ ಅಪಿ ಭ್ರಾಮಿಷ್ಯನ್ತೇ | 25 ಪಶ್ಯತ, ಘಟಿನಾತಃ ಪೂರ್ವಂ ಯುಷ್ಮಾನ್ ವಾರ್ತಾಮ್ ಅವಾದಿಷಮ್ | 26 ಅತಃ ಪಶ್ಯತ, ಸ ಪ್ರಾನ್ತರೇ ವಿದ್ಯತ ಇತಿ ವಾಕ್ಯೇ ಕೇನಚಿತ್ ಕಥಿತೇಪಿ ಬಹಿ ಮರ್ಗ ಗಚ್ಛತ, ವಾ ಪಶ್ಯತ, ಸೋನ್ಮಾಪುರೇ ವಿದ್ಯತೇ, ಏತದ್ವಾಕ್ಯ ಉಕ್ತೇಪಿ ಮಾ ಪ್ರತೀತ | 27 ಯತೋ ಯಥಾ ವಿದ್ಯತ್ ಪೂರ್ವದಿಶೋ ನಿರ್ಗತ್ಯ

ಪಶ್ಚಿಮದಿಶಂ ಯಾವತ್ ಪ್ರಕಾಶತೇ, ತಥಾ ಮಾನುಷಪುತ್ರಸ್ತಾಪ್ಯಾಗಮನಂ ಭವಿಷ್ಯತಿ | 28 ಯತ್ರ ಶವಸ್ತಿಷ್ಯತಿ, ತತ್ರೇವ ಗೃಧ್ರಾ ಮಿಲನ್ತಿ | 29 ಅಪರಂ ತಸ್ಯ ಕ್ಲೇಶಸಮಯಸ್ತ್ಯಾವ್ಯವಹಿತಪರತ್ರ ಸೂರ್ಯಸ್ಯ ತೇಜೋ ಲೋಪ್ಸ್ಯತೇ, ಚನ್ದ್ರಮಾ ಜ್ಯೋಸ್ತಾನಂ ನ ಕರಿಷ್ಯತಿ, ನಭಸೋ ನಕ್ಷತ್ರಾಣಿ ಪತಿಷ್ಯನ್ತಿ, ಗಗಣೀಯಾ ಗ್ರಹಾಶ್ಚ ವಿಚಲಿಷ್ಯನ್ತಿ | 30 ತದಾನೀಮ್ ಆಕಾಶಮದ್ಯೇ ಮನುಜಸುತಸ್ಯ ಲಕ್ಷ್ಮ ದರ್ಶಿಷ್ಯತೇ, ತತೋ ನಿಜಪರಾಕ್ರಮೇಣ ಮಹಾತೇಜಸಾ ಚ ಮೇಘಾರೂಢಂ ಮನುಜಸುತಂ ನಭಸಾಗಚ್ಛನ್ತಂ ವಿಲೋಕ್ಯ ಪೃಥಿವ್ಯಾಃ ಸರ್ವವಂತೀಯಾ ವಿಲಪಿಷ್ಯನ್ತಿ | 31 ತದಾನೀಂ ಸ ಮಹಾಶಬ್ದಾಯಮಾನತೂರ್ಯ್ಯಾ ವಾದಕಾನ್ ನಿಜದೂತಾನ್ ಪ್ರಹೇಷ್ಯತಿ, ತೇ ವೈರೋಮ್ನ ಏಕಸೀಮಾತೋಽಪರಸೀಮಾಂ ಯಾವತ್ ಚತುರ್ದಿಶಸ್ತಸ್ಯ ಮನೋನೀತಜನಾನ್ ಆನೀಯ ಮೇಲಯಿಷ್ಯನ್ತಿ | 32 ಉಡುಮ್ಬರಪಾದಪಸ್ಯ ದೃಷ್ಟಾನ್ತಂ ಶಿಕ್ಷದ್ಧಂ; ಯದಾ ತಸ್ಯ ನವೀನಾಃ ಶಾಖಾ ಜಾಯಂತೇ, ಪಲ್ಲವಾದಿಶ್ಚ ನಿರ್ಗಚ್ಛತಿ, ತದಾ ನಿದಾಘಕಾಲಃ ಸವಿಧೋ ಭವತೀತಿ ಯೂಯಂ ಜಾನೀಥ; 33 ತದ್ಧದ್ ಏತಾ ಘಟಿನಾ ದೃಷ್ಟ್ವಾ ಸ ಸಮಯೋ ದ್ವಾರ ಉಪಾಸ್ಥಾತ್ ಇತಿ ಜಾನೀತ | 34 ಯುಷ್ಮಾನಹಂ ತಥ್ಯಂ ವದಾಮಿ, ಇದಾನೀನ್ತನಜನಾನಾಂ ಗಮನಾತ್ ಪೂರ್ವಮೇವ ತಾನಿ ಸರ್ವಾಣಿ ಘಟಿಷ್ಯಂತೇ | 35 ನಭೋಮೇದಿನ್ಯೋ ಲುಪ್ತಯೋರಪಿ ಮಮ ವಾಕ್ ಕದಾಪಿ ನ ಲೋಪ್ಸ್ಯತೇ | 36 ಅಪರಂ ಮಮ ತಾತಂ ವಿನಾ ಮಾನುಷಃ ಸ್ವಗಸ್ಥೋ ದೂತೋ ವಾ ಕೋಪಿ ತದ್ಧಿನಂ ತದ್ಧಣ್ಣಿಚ್ಛ ನ ಜ್ಞಾಪಯತಿ | 37 ಅಪರಂ ನೋಹೇ ವಿದ್ಯಮಾನೇ ಯಾದ್ಯಶಮಭವತ್ ತಾದ್ಯಶಂ ಮನುಜಸುತಸ್ತಾಗಮನಕಾಲೇಪಿ ಭವಿಷ್ಯತಿ | 38 ಫಲತೋ ಜಲಾಪ್ಲಾವನಾತ್ ಪೂರ್ವಂ ಯದ್ಧಿನಂ ಯಾವತ್ ನೋಹಃ ಪೋತಂ ನಾರೋಹತ್, ತಾವತ್ಕಾಲಂ ಯಥಾ ಮನುಷ್ಯಾ ಭೋಜನೇ ಪಾನೇ ವಿವಹನೇ ವಿವಾಹನೇ ಚ ಪ್ರವೃತ್ತಾ ಆಸನ್; 39 ಅಪರಮ್ ಆಪ್ತಾವಿತೋಯಮಾಗತ್ಯ ಯಾವತ್ ಸಕಲಮನುಜಾನ್ ಪ್ಲಾವಯಿತ್ವಾ ನಾನಯತ್, ತಾವತ್ ತೇ ಯಥಾ ನ ವಿದಾಮಾಸುಃ, ತಥಾ ಮನುಜಸುತಾಗಮನೇಪಿ ಭವಿಷ್ಯತಿ | 40 ತದಾ ಕ್ಷೇತ್ರಸ್ಥಿತಯೋರ್ಧ್ವಯೋರೇಕೋ ಧಾರಿಷ್ಯತೇ, ಅಪರಸ್ತಾಜಿಷ್ಯತೇ | 41 ತಥಾ ಪೇಷಣ್ಯಾ ಪಿಂಷತ್ಯೋರುಭಯೋ ಯೋಃಷಿತೋರೇಕಾ ಧಾರಿಷ್ಯತೇಽಪರಾ ತ್ಯಾಜಿಷ್ಯತೇ | 42 ಯುಷ್ಮಾಕಂ ಪ್ರಭುಃ ಕಸ್ಮಿನ್ ದಣ್ಣ ಅಗಮಿಷ್ಯತಿ, ತದ್ ಯುಷ್ಮಾಭಿ ನಾರ್ವಗಮ್ಯತೇ, ತಸ್ಮಾತ್ ಜಾಗ್ರತಃ ಸನ್ತಿಸ್ಥಿತ | 43 ಕುತ್ರ ಯಾಮೇ ಸ್ತೇನ ಅಗಮಿಷ್ಯತೀತಿ ಚೇದ್ ಗೃಹಸ್ಥೋ ಜ್ಞಾತುಮ್ ಅಶಕ್ತತ್, ತರ್ಹಿ ಜಾಗರಿತ್ವಾ ತಂ ಸನ್ನಿಂ ಕರ್ತೃತಮ್ ಅವಾರಯಿಷ್ಯತ್ ತದ್ ಜಾನೀತ | 44 ಯುಷ್ಮಾಭಿರವಧೀಯತಾಂ, ಯತೋ ಯುಷ್ಮಾಭಿ ಯತ್ರ ನ ಬುದ್ಧತೇ, ತತ್ರೈವ ದಕ್ಷೇ ಮನುಜಸುತ ಆಯಾಸ್ಯತಿ | 45 ಪ್ರಭು ನಿಜಪರಿವಾರಾನ್ ಯಥಾಕಾಲಂ ಭೋಜಯಿತುಂ ಯಂ ದಾಸಮ್ ಅದ್ಧಕ್ಷೀಕೃತ್ಯ ಸ್ಥಾಪಯತಿ, ತಾದ್ಯಶೋ ವಿಶ್ವಾಸ್ಯೋ ಧೀಮಾನ್ ದಾಸಃ ಕಃ? 46 ಪ್ರಭುರಾಗತ್ಯ ಯಂ ದಾಸಂ ತಥಾಚರನ್ತಂ ವೀಕ್ಷತೇ, ಸಏವ ಧನ್ಯಃ | 47 ಯುಷ್ಮಾನಹಂ ಸತ್ಯಂ ವದಾಮಿ, ಸ ತಂ ನಿಜಸರ್ವಸ್ವಸ್ಥಾಧಿಪಂ ಕರಿಷ್ಯತಿ | 48 ಕಿನ್ನು ಪ್ರಭುರಾಗನ್ತುಂ ವಿಲಮ್ಬತ ಇತಿ ಮನಸಿ ಚಿನ್ತಯಿತ್ವಾ ಯೋ ದುಷ್ಟೋ ದಾಸೋ 49 ಽಪರದಾಸಾನ್ ಪ್ರಹರ್ತುಂ ಮತ್ತಾನಾಂ ಸಜ್ಜೇ ಭೋಕ್ತುಂ ಪಾತುಚ್ಛ ಪ್ರವರ್ತತೇ, 50 ಸ ದಾಸೋ ಯದಾ ನಾಪೇಕ್ಷತೇ, ಯಚ್ಛ ದಣ್ಣಂ ನ ಜಾನಾತಿ, ತತ್ಕಾಲಏವ ತತ್ಪ್ರಭುರಪಸ್ಥಾಸ್ಯತಿ | 51 ತದಾ ತಂ ದಣ್ಣಯಿತ್ವಾ ಯತ್ರ ಸ್ಥಾನೇ ರೋದನಂ ದನ್ವಘರ್ಷಣಇಚ್ಛಾಸಾತೇ, ತತ್ರ ಕಪಟಿಭಿಃ ಸಾಕಂ ತದ್ಧಶಾಂ ನಿರೂಪಯಿಷ್ಯತಿ |

25 ಯಾ ದಶ ಕನ್ಯಾಃ ಪ್ರದೀಪಾನ್ ಗೃಹ್ಲತ್ಯೋ ವರಂ ಸಾಕ್ಷಾತ್ ಕರ್ತುಂ ಬಹಿರಿತಾಃ, ತಾಭಿಸ್ತದಾ ಸ್ವರ್ಗೀಯರಾಜ್ಯಸ್ಯ ಸಾದೃಶ್ಯಂ ಭವಿಷ್ಯತಿ | 2 ತಾಸಾಂ ಕನ್ಯಾನಾಂ ಮದ್ಯೇ ಪಚ್ಛ ಸುಧಿಯಃ ಪಚ್ಛ ದುರ್ಧಿಯ ಆಸನ್ | 3 ಯಾ ದುರ್ಧಿಯಸ್ತಾಃ ಪ್ರದೀಪಾನ್ ಸಜ್ಜೇ ಗೃಹೀತ್ವಾ ತೈಲಂ ನ ಜಗೃಹುಃ, 4 ಕಿನ್ನು ಸುಧಿಯಃ ಪ್ರದೀಪಾನ್ ಪಾತ್ರೇಣ ತೈಲಿಚ್ಛ ಜಗೃಹುಃ | 5 ಅನನ್ತರಂ ವರೇ ವಿಲಮ್ಬಿತೇ ತಾಃ ಸರ್ವಾಃ ನಿದ್ರಾವಿಷ್ಣಾ ನಿದ್ರಾಂ ಜಗ್ಮುಃ | 6 ಅನನ್ತರಮ್ ಅರ್ಧರಾತ್ರೇ ಪಶ್ಯತ ವರ ಅಗಚ್ಛತಿ, ತಂ ಸಾಕ್ಷಾತ್ ಕರ್ತುಂ ಬಹಿಯಾತೇತಿ ಜನರವಾತ್ 7 ತಾಃ ಸರ್ವಾಃ ಕನ್ಯಾ ಉತ್ಥಾಯ ಪ್ರದೀಪಾನ್ ಆಸಾದಯಿತುಂ ಆರಭನ್ | 8 ತತೋ ದುರ್ಧಿಯಃ ಸುಧಿಯ ಊಚುಃ, ಕಿಚ್ಛೈತ್ ತೈಲಂ ದತ್ತ, ಪ್ರದೀಪಾ ಅಸ್ಮಾಕಂ ನಿರ್ವಾಣಾಃ | 9 ಕಿನ್ನು ಸುಧಿಯಃ ಪ್ರತ್ಯವದನ್, ದತ್ತೇ ಯುಷ್ಮಾನಸ್ತಾಂಶ್ಚ ಪ್ರತಿ ತೈಲಂ ನ್ಯೂನಿಭವೇತ್, ತಸ್ಮಾತ್ ವಿಕೇತೃಣಾಂ ಸಮೀಪಂ ಗತ್ವಾ ಸ್ವಾರ್ಥಂ ತೈಲಂ ಕ್ರೀಣೀತ | 10 ತದಾ ತಾಸು ಕ್ರೇತುಂ ಗತಾಸು ವರ ಆಜಗಾಮ, ತತೋ ಯಾಃ ಸಜ್ಜಿತಾ ಆಸನ್, ತಾಸ್ತೇನ ಸಾಕಂ ವಿವಾಹೀಯಂ ವೇಶ್ಯ ಪ್ರವಿವಿಶುಃ | 11 ಅನನ್ತರಂ ದ್ವಾರೇ ರುದ್ಯೇ ಅಪರಾಃ ಕನ್ಯಾ ಅಗತ್ಯ ಜಗದುಃ, ಹೇ ಪ್ರಭೋ, ಹೇ ಪ್ರಭೋ, ಅಸ್ಮಾನ್ ಪ್ರತಿ ದ್ವಾರಂ ಮೋಚಯ | 12 ಕಿನ್ನು ಸ ಉಕ್ತವಾನ್, ತಥ್ಯಂ ವದಾಮಿ, ಯುಷ್ಮಾನಹಂ ನ ವೇದ್ಮಿ | 13 ಅತೋ ಜಾಗ್ರತಃ ಸನ್ತಿಸ್ಥಿತ, ಮನುಜಸುತಃ ಕಸ್ಮಿನ್ ದಿನೇ ಕಸ್ಮಿನ್ ದಕ್ಷೇ ವಾಗಮಿಷ್ಯತಿ, ತದ್ ಯುಷ್ಮಾಭಿ ನರ್ವ ಜ್ಞಾಯತೇ | 14 ಅಪರಂ ಸ ಏತಾದ್ಯಶಃ ಕಸ್ಯಚಿತ್ ಪುಂಸಸ್ತುಲ್ಯಃ,

ಯೋ ದೂರದೇಶಂ ಪ್ರತಿ ಯಾತ್ರಾಕಾಲೇ ನಿಜದಾಸಾನ್ ಆಹೂಯ ತೇಷಾಂ ಸ್ವಸ್ತವಾಮಧ್ಯಾನ್‌ರುರೂಪಮ್ 15 ಏಕಸ್ಮಿನ್ ಮುದ್ರಾಣಾಂ ಪಞ್ಚ ಪೋಟಲಿಕಾಃ ಅನ್ಯಸ್ಮಿಂಶ್ಚ ದ್ವೇ ಪೋಟಲಿಕೇ ಅಪರಸ್ಮಿಂಶ್ಚ ಪೋಟಲಿಕೈಕಾಮ್ ಇತ್ಥಂ ಪ್ರತಿಜನಂ ಸಮರ್ಪ್ಯ ಸ್ವಯಂ ಪ್ರವಾಸಂ ಗತವಾನ್ | 16 ಅನನ್ತರಂ ಯೋ ದಾಸಃ ಪಞ್ಚ ಪೋಟಲಿಕಾಃ ಲಬ್ಧವಾನ್, ಸ ಗತ್ವಾ ವಾಣಿಜ್ಯಂ ವಿಧಾಯ ತಾ ದ್ವಿಗುಣೀಚಕಾರ | 17 ಯಶ್ಚ ದಾಸೋ ದ್ವೇ ಪೋಟಲಿಕೇ ಅಲಭತ, ಸೋಪಿ ತಾ ಮುದ್ರಾ ದ್ವಿಗುಣೀಚಕಾರ | 18 ಕಿನ್ತು ಯೋ ದಾಸ ಏಕಾಂ ಪೋಟಲಿಕಾಂ ಲಬ್ಧವಾನ್, ಸ ಗತ್ವಾ ಭೂಮಿಂ ಖನಿತ್ವಾ ತನ್ನದ್ಯೇ ನಿಜಪ್ರಭೋಸ್ತಾ ಮುದ್ರಾ ಗೋಪಯಾಚ್ಛಕಾರ | 19 ತದನನ್ತರಂ ಬಹುತಿಥೇ ಕಾಲೇ ಗತೇ ತೇಷಾಂ ದಾಸಾನಾಂ ಪ್ರಭುರಾಗತ್ಯ ತೈರ್ದಾಸ್ಯೈಃ ಸಮಂ ಗಣಯಾಚ್ಛಕಾರ | 20 ತದಾನೀಂ ಯಃ ಪಞ್ಚ ಪೋಟಲಿಕಾಃ ಪ್ರಾಪ್ತವಾನ್ ಸ ತಾ ದ್ವಿಗುಣೀಕೃತಮುದ್ರಾ ಅನೀಯ ಜಗಾದ; ಹೇ ಪ್ರಭೋ, ಭವತಾ ಮಯಿ ಪಞ್ಚ ಪೋಟಲಿಕಾಃ ಸಮರ್ಪಿತಾಃ, ಪಶ್ಯತು, ತಾ ಮಯಾ ದ್ವಿಗುಣೀಕೃತಾಃ | 21 ತದಾನೀಂ ತಸ್ಯ ಪ್ರಭುಸ್ತಮವಾಚ, ಹೇ ಉತ್ತಮ ವಿಶ್ವಾಸ್ಯ ದಾಸ, ತ್ವಂ ಧನ್ಯೋಸಿ, ಸ್ತೋಕೇನ ವಿಶ್ವಾಸ್ಯೋ ಜಾತಃ, ತಸ್ಮಾತ್ ತ್ವಾಂ ಬಹುವಿತ್ತಾಧಿಪಂ ಕರೋಮಿ, ತ್ವಂ ಸ್ವಪ್ರಭೋಃ ಸುಖಸ್ಯ ಭಾಗೀ ಭವ | 22 ತತೋ ಯೇನ ದ್ವೇ ಪೋಟಲಿಕೇ ಲಬ್ಧೇ ಸೋಪ್ಯಾಗತ್ಯ ಜಗಾದ, ಹೇ ಪ್ರಭೋ, ಭವತಾ ಮಯಿ ದ್ವೇ ಪೋಟಲಿಕೇ ಸಮರ್ಪಿತೇ, ಪಶ್ಯತು ತೇ ಮಯಾ ದ್ವಿಗುಣೀಕೃತೇ | 23 ತೇನ ತಸ್ಯ ಪ್ರಭುಸ್ತಮವೋಚತ, ಹೇ ಉತ್ತಮ ವಿಶ್ವಾಸ್ಯ ದಾಸ, ತ್ವಂ ಧನ್ಯೋಸಿ, ಸ್ತೋಕೇನ ವಿಶ್ವಾಸ್ಯೋ ಜಾತಃ, ತಸ್ಮಾತ್ ತ್ವಾಂ ಬಹುದ್ರವಿತ್ತಾಧಿಪಂ ಕರೋಮಿ, ತ್ವಂ ನಿಜಪ್ರಭೋಃ ಸುಖಸ್ಯ ಭಾಗೀ ಭವ | 24 ಅನನ್ತರಂ ಯ ಏಕಾಂ ಪೋಟಲಿಕಾಂ ಲಬ್ಧವಾನ್, ಸ ಏತ್ಯ ಕಥಿತವಾನ್, ಹೇ ಪ್ರಭೋ, ತ್ವಾಂ ಕಠಿನನರಂ ಜ್ಞಾತವಾನ್, ತ್ವಯಾ ಯತ್ರ ನೋಪ್ಪಂ, ತತ್ರೈವ ಕೃತ್ಯತೇ, ಯತ್ರ ಚ ನ ಕೀರ್ಣಂ, ತತ್ರೈವ ಸಂಗೃಹ್ಯತೇ | 25 ಅತೋಹಂ ಸಶಬ್ದಃ ಸನ್ ಗತ್ವಾ ತವ ಮುದ್ರಾ ಭೂಮದ್ಯೇ ಸಂಗೋಪ್ಯ ಸ್ಥಾಪಿತವಾನ್, ಪಶ್ಯ ತವ ಯತ್ ತದೇವ ಗೃಹಾಣ | 26 ತದಾ ತಸ್ಯ ಪ್ರಭುಃ ಪ್ರತ್ಯವದತ್ ರೇ ದುಷ್ಟಾಲಸ ದಾಸ, ಯತ್ರಾಹಂ ನ ವಪಾಮಿ, ತತ್ರ ಛಿನದ್ಮಿ, ಯತ್ರ ಚ ನ ಕಿರಾಮಿ, ತತ್ರೇವ ಸಂಗೃಹ್ಯಾಮೀತಿ ಚೇದಜಾನಾಸ್ತರ್ಹಿ 27 ಏಣಿಕ್ಷು ಮಮ ವಿತ್ತಾರ್ಪಣಂ ತವೋಚಿತಮಾಸೀತ್, ಯೇನಾಹಮಾಗತ್ಯ ವೃದ್ಧ್ಯಾ ಸಾಕಂ ಮೂಲಮುದ್ರಾಃ ಪ್ರಾಪ್ಸ್ಯಮ್ | 28 ಅತೋಸ್ಮಾತ್ ತಾಂ ಪೋಟಲಿಕಾಮ್ ಆದಾಯ ಯಸ್ಯ ದಶ ಪೋಟಲಿಕಾಃ ಸನ್ನಿ ತಸ್ಮಿನ್ವರ್ಪಯತ | 29 ಯೇನ ವದ್ವ್ಯತೇ ತಸ್ಮಿನ್ವೈವಾರ್ಪಿಷ್ಯತೇ, ತಸ್ಮೈವ ಚ ಬಾಹುಲ್ಯಂ ಭವಿಷ್ಯತಿ, ಕಿನ್ತು ಯೇನ ನ ವದ್ವ್ಯತೇ, ತಸ್ಮಾನ್ವಿಕೇ ಯತ್ ಕಿಚ್ಚನ ತಿಷ್ಯತಿ, ತದಪಿ ಪುನರ್ನೇಷ್ಯತೇ | 30 ಅಪರಂ ಯೂಯಂ ತಮಕರ್ಮ್ಯಣ್ಯಂ ದಾಸಂ ನೀತ್ವಾ ಯತ್ರ ಸ್ಥಾನೇ ಕ್ರನ್ನಂ ದನ್ತಘರ್ಷಣಾಂ ವಿಧೇತೇ, ತಸ್ಮಿನ್ ಬಹಿರ್ಭೂತತಮಸಿ ನಿಕ್ಷಿಪತ | 31 ಯದಾ ಮನುಜಸುತಃ ಪವಿತ್ರದೂತಾನ್ ಸಚ್ಛೇನ ಕೃತ್ವಾ ನಿಜಪ್ರಭಾವೇನಾಗತ್ಯ ನಿಜತೇಜೋಮಯೇ ಸಿಂಹಾಸನೇ ನಿವೇಕ್ಷ್ಯತಿ, 32 ತದಾ ತತ್ಸಮ್ಯುಖೇ ಸರ್ವಜಾತೀಯಾ ಜನಾ ಸಂಮೇಲಿಷ್ಯನ್ತಿ | ತತೋ ಮೇಷಪಾಲಕೋ ಯಥಾ ಛಾಗೇಭ್ಯೋಽವೀನ್ ಪ್ರೃಥಕ್ ಕರೋತಿ ತಥಾ ಸೋಪ್ಯೇಕಸ್ಮಾದನ್ಯಮ್ ಇತ್ಥಂ ತಾನ್ ಪ್ರೃಥಕ್ ಕೃತ್ವಾವೀನ್ 33 ದಕ್ಷಿಣೇ ಛಾಗಾಂಶ್ಚ ವಾಮೇ ಸ್ಥಾಪಯಿಷ್ಯತಿ | 34 ತತಃ ಪರಂ ರಾಜಾ ದಕ್ಷಿಣಸಿಥಾನ್ ಮಾನವಾನ್ ವದಿಷ್ಯತಿ, ಆಗಚ್ಛತ ಮತ್ತಾತಸ್ಯಾನ್‌ಗ್ರಹಭಾಜನಾನಿ, ಯುಷ್ಮತ್ಪುತ್ರ ಆ ಜಗದಾರಮ್ಭತ್ ಯದ್ ರಾಜ್ಯಮ್ ಆಸಾದಿತಂ ತದಧಿಕುರುತ | 35 ಯತೋ ಬುಭುಕ್ಷಿತಾಯ ಮಹ್ಯಂ ಭೋಜ್ಯಮ್ ಅದತ್ತ, ಪಿಪಾಸಿತಾಯ ಪೇಯಮದತ್ತ, ವಿದೇಶಿನಂ ಮಾಂ ಸ್ವಸ್ಥಾನಮನಯತ, 36 ವಸ್ರಹೀನಂ ಮಾಂ ವಸನಂ ಪರ್ಯಧಾಪಯತ, ಪೀಡಿತಂ ಮಾಂ ದ್ರಷ್ಟುಮಾಗಚ್ಛತ, ಕಾರಾಸ್ಥಾ ಮಾಂ ವೀಕ್ಷಿತುಮ ಆಗಚ್ಛತ | 37 ತದಾ ಧಾರ್ಮಿಕಾಃ ಪ್ರತಿವದಿಷ್ಯನ್ತಿ, ಹೇ ಪ್ರಭೋ, ಕದಾ ತ್ವಾಂ ಕ್ಷುಧಿತಂ ವೀಕ್ಷ್ಯ ವಯಮಭೋಜಯಾಮ್? ವಾ ಪಿಪಾಸಿತಂ ವೀಕ್ಷ್ಯ ಅಪಾಯಯಾಮ್? 38 ಕದಾ ವಾ ತ್ವಾಂ ವಿದೇಶಿನಂ ವಿಲೋಕ್ಯ ಸ್ವಸ್ಥಾನಮನಯಾಮ್? ಕದಾ ವಾ ತ್ವಾಂ ನಗ್ನಂ ವೀಕ್ಷ್ಯ ವಸನಂ ಪರ್ಯಧಾಪಯಾಮ್? 39 ಕದಾ ವಾ ತ್ವಾಂ ಪೀಡಿತಂ ಕಾರಾಸ್ಥಾ ವೀಕ್ಷ್ಯ ತ್ವದನ್ವಿಕಮಗಚ್ಛಾಮ್? 40 ತದಾನೀಂ ರಾಜಾ ತಾನ್ ಪ್ರತಿವದಿಷ್ಯತಿ, ಯುಷ್ಮಾನಹಂ ಸತ್ಯಂ ವದಾಮಿ, ಮಮೈತೇಷಾಂ ಭ್ರಾತೃಣಾಂ ಮದ್ಯೇ ಕಞ್ಚನ್ನೈಕಂ ಕ್ಷುದ್ರತಮಂ ಪ್ರತಿ ಯದ್ ಅಕುರುತ, ತನ್ಮಾಂ ಪ್ರತ್ಯಕುರುತ | 41 ಪಶ್ಚಾತ್ ಸ ವಾಮಸಿಥಾನ್ ಜನಾನ್ ವದಿಷ್ಯತಿ, ರೇ ಶಾಪಗ್ರಸ್ತಾಃ ಸರ್ವೇ, ಶೈತಾನೇ ತಸ್ಯ ದೂತೇಭ್ಯಶ್ಚ ಯೋಽನನ್ವವಕ್ಷಿರಾಸಾದಿತ ಆಸ್ತೇ, ಯೂಯಂ ಮದನ್ವಿಕಾತ್ ತಮಗ್ನಿಂ ಗಚ್ಛತ | (aiṛṇios g166) 42 ಯತೋ ಕ್ಷುಧಿತಾಯ ಮಹ್ಯಮಾಹಾರಂ ನಾದತ್ತ, ಪಿಪಾಸಿತಾಯ ಮಹ್ಯಂ ಪೇಯಂ ನಾದತ್ತ, 43 ವಿದೇಶಿನಂ ಮಾಂ ಸ್ವಸ್ಥಾನಂ ನಾನಯತ, ವಸನಹೀನಂ ಮಾಂ ವಸನಂ ನ ಪರ್ಯಧಾಪಯತ, ಪೀಡಿತಂ ಕಾರಾಸ್ಥಾ ಮಾಂ ವೀಕ್ಷಿತುಂ ನಾಗಚ್ಛತ | 44 ತದಾ ತೇ ಪ್ರತಿವದಿಷ್ಯನ್ತಿ, ಹೇ ಪ್ರಭೋ, ಕದಾ ತ್ವಾಂ ಕ್ಷುಧಿತಂ ವಾ ಪಿಪಾಸಿತಂ ವಾ ವಿದೇಶಿನಂ ವಾ ನಗ್ನಂ ವಾ ಪೀಡಿತಂ ವಾ ಕಾರಾಸ್ಥಂ ವೀಕ್ಷ್ಯ ತ್ವಾಂ ನಾಸೇವಾಮಹಿ? 45 ತದಾ ಸ

ತಾನ್ ವದಿಷ್ಯತಿ, ತಥ್ಯಮಹಂ ಯುಷ್ಮಾನ್ ಬ್ರವೀಮಿ, ಯುಷ್ಮಾಭಿರೇಷಾಂ ಕಷ್ಟನ ಕೋದಿಷ್ಯಂ ಪ್ರತಿ ಯನ್ನಾಕಾರಿ, ತನ್ನಾಂ ಪ್ರತ್ಯೇವ ನಾಕಾರಿ | 46 ಪಶ್ಚಾದಮ್ಯನನ್ತಶಾಸ್ತಿಂ ಕಿನ್ನು ಧಾರ್ಮಿಕಾ ಅನನ್ತಾಯುಷಂ ಭೋಕ್ತುಂ ಯಾಸ್ಯನ್ತಿ | (aiōnios g166)

26 ಯೇಶುರೇತಾನ್ ಪ್ರಸ್ತಾವಾನ್ ಸಮಾಪ್ಯ ಶಿಷ್ಯಾನೂಚೇ, 2 ಯುಷ್ಮಾಭಿ ಜ್ಞಾತಂ ದಿನದ್ವಯಾತ್ ಪರಂ ನಿಸ್ತಾರಮಹ ಉಪಸ್ಥಾಸ್ಯತಿ, ತತ್ರ ಮನುಜಸುತಃ ಕ್ರುಶೇನ ಹನ್ತುಂ ಪರಕರೇಷು ಸಮರ್ಪಿಷ್ಯತೇ | 3 ತತಃ ಪರಂ ಪ್ರಧಾನಯಾಜಕಾಧ್ಯಾಪಕಪ್ರಾಜ್ಞಃ ಕಿಂಫಾನಾಮೋ ಮಹಾಯಾಜಕಸ್ಯಾಟ್ಪಾಲಿಕಾಯಾಂ ಮಿಲಿತ್ಯಾ 4 ಕೇನೋಪಾಯೇನ ಯೇಶುಂ ದೃತ್ವಾ ಹನ್ತುಂ ಶಕ್ನುಯುರಿತಿ ಮನ್ತ್ರಯಾಜ್ಞಕುಃ | 5 ಕಿನ್ನು ತೈರುಕ್ತಂ ಮಹಕಾಲೇ ನ ದರ್ಶವ್ಯಃ, ದೃತೇ ಪ್ರಜಾನಾಂ ಕಲಹೇನ ಭವಿತುಂ ಶಕ್ಯತೇ | 6 ತತೋ ಬೈಥನಿಯಾಪುರೇ ಶಿಮೋನಾಖ್ಯಸ್ಯ ಕುಷ್ಠಿನೋ ವೇಶ್ವನಿ ಯೀಶೌ ತಿಷ್ಠತಿ 7 ಕಾಚನ ಯೋಷಾ ಶ್ಲೇತೋಪಲಭಾಜನೇನ ಮಹಾರ್ಘಂ ಸುಗನ್ನಿ ತೈಲಮಾನೀಯ ಭೋಜನಾಯೋಪವಿಶತಸ್ಸಸ್ಯ ಶಿರೋಭೃಷೇಚತ್ | 8 ಕಿನ್ನು ತದಾಲೋಕ್ಯ ತಚ್ಚಿಷ್ಣೋಃ ಕುಪಿತೈರುಕ್ತಂ, ಕುತ ಇತ್ಯಮಪವ್ಯಯತೇ? 9 ಚೇದಿದಂ ವ್ಯಕ್ರೇಷ್ಯತ, ತರ್ಹಿ ಭೂರಿಮೂಲ್ಯಂ ಪ್ರಾಪ್ಯ ದರಿದ್ರೇಭ್ಯೋ ವೃತಾರಿಷ್ಯತ | 10 ಯೇಶುನಾ ತದವಗತ್ಯತೇ ಸಮುದಿತಾಃ, ಯೋಷಾಮೇನಾಂ ಕುತೋ ದುಃಖಿನೀಂ ಕುರುಥ, ಸಾ ಮಾಂ ಪ್ರತಿ ಸಾಧು ಕರ್ಮಾಕಾರ್ಷೀತ್ | 11 ಯುಷ್ಮಾಕಮಂ ಸಮೀಪೇ ದರಿದ್ರಾಃ ಸತತಮೇವಾಸತೇ, ಕಿನ್ನು ಯುಷ್ಮಾಕಮನ್ತಿಕೇಹಂ ನಾಸೇ ಸತತಂ | 12 ಸಾ ಮಮ ಕಾರ್ಯೋಪರಿ ಸುಗನ್ನಿತ್ಯೈಲಂ ಸಿಕ್ವಾಮಮ ಶ್ರುಶಾನದಾನಕರ್ಮಾಕಾರ್ಷೀತ್ | 13 ಅತೋಹಂ ಯುಷ್ಮಾನ್ ತಥ್ಯಂ ವದಾಮಿ ಸರ್ವ್ವಸ್ಮಿನ್ ಜಗತಿ ಯತ್ರ ಯತ್ರೈಷ ಸುಸಮಾಚಾರಃ ಪ್ರಚಾರಿಷ್ಯತೇ, ತತ್ರ ತತ್ರೈತಸ್ಯಾ ನಾಯರ್ಯಾಃ ಸ್ಮರಣಾರ್ಥಮ್ ಕರ್ಮೇದಂ ಪ್ರಚಾರಿಷ್ಯತೇ | 14 ತತೋ ದ್ವಾದಶಶಿಷ್ಯಾಣಾಮ್ ಈಷ್ವರಿಯೋತೀಯಯಿಹೂದಾನಾಮಕ ಏಕಃ ಶಿಷ್ಯಃ ಪ್ರಧಾನಯಾಜಕಾನಾಮನ್ತಿಕಂ ಗತ್ವಾ ಕಥಿತವಾನ್, 15 ಯದಿ ಯುಷ್ಮಾಕಂ ಕರೇಷು ಯೇಶುಂ ಸಮರ್ಪಯಾಮಿ, ತರ್ಹಿ ಕಿಂ ದಾಸ್ಯಥ? ತದಾನೀಂ ತೇ ತಸ್ಮೈ ತ್ರಿಂಶನ್ಮುದ್ರಾ ದಾತುಂ ಸ್ಥಿರೀಕೃತವನ್ತಃ | 16 ಸ ತದಾರಭ್ಯ ತಂ ಪರಕರೇಷು ಸಮರ್ಪಯಿತುಂ ಸುಯೋಗಂ ಚೇಷ್ಟಿತವಾನ್ | 17 ಅನನ್ತರಂ ಕಿಣ್ಣಶೂನ್ಯಪೂಪವರ್ವಣಃ ಪ್ರಥಮೇಷ್ಟಿ ಶಿಷ್ಯಾ ಯೀಶುಮ್ ಉಪಗತ್ಯ ಪಪ್ರಚ್ಛಃ ಭವತ್ಯತೇ ಕುತ್ರ ವಯಂ ನಿಸ್ತಾರಮಹಭೋಜ್ಯಮ್ ಆಯೋಜಯಿಷ್ಯಾಮಃ? ಭವತಃ ಕೇಚ್ಚಾ? 18 ತದಾ ಸ ಗದಿತವಾನ್, ಮಧ್ಯೇನಗರಮಮುಕಪುಂಸಃ ಸಮೀಪಂ ವ್ರಜಿತ್ವಾ ವದತ, ಗುರು ಗದಿತವಾನ್, ಮತ್ಯಾಲಃ ಸವಿಧಃ, ಸಹ ಶಿಷ್ಯೈಸ್ತದಾಲಯೇ ನಿಸ್ತಾರಮಹಭೋಜ್ಯಂ ಭೋಕ್ತೇ | 19 ತದಾ ಶಿಷ್ಯಾ ಯೀಶೋಸ್ತಾದಶನಿದೇಶಾನುರೂಪಕರ್ಮ್ ವಿಧಾಯ ತತ್ರ ನಿಸ್ತಾರಮಹಭೋಜ್ಯಮಾಸಾದಯಾಮಾಸುಃ | 20 ತತಃ ಸನ್ತ್ಯಾಯಾಂ ಸತ್ಯಾಂ ದ್ವಾದಶಭಿಃ ಶಿಷ್ಯೈಃ ಸಾಕಂ ಸ ನ್ಯವಿಶತ್ | 21 ಅಪರಂ ಭುಜ್ಜಾನ ಉಕ್ತವಾನ್ ಯುಷ್ಮಾನ್ ತಥ್ಯಂ ವದಾಮಿ, ಯುಷ್ಮಾಕಮೇಕೋ ಮಾಂ ಪರಕರೇಷು ಸಮರ್ಪಯಿಷ್ಯತಿ | 22 ತದಾ ತೇಽತೀವ ದುಃಖಿತಾ ಏಕೈಕಶೋ ವಕ್ತುಮಾರೇಭಿರೇ, ಹೇ ಪ್ರಭೋ, ಸ ಕಿಮಹಂ? 23 ತತಃ ಸ ಜಗಾದ, ಮಯಾ ಸಾಕಂ ಯೋ ಜನೋ ಭೋಜನಪಾತ್ರೇ ಕರಂ ಸಂಕ್ಷಿಪತಿ, ಸ ಏವ ಮಾಂ ಪರಕರೇಷು ಸಮರ್ಪಯಿಷ್ಯತಿ | 24 ಮನುಜಸುತಮಧಿ ಯಾದೃಶಂ ಲಿಖಿತಮಾಸ್ತೇ, ತದನುರೂಪಾ ತದ್ಗತಿ ಭವಿಷ್ಯತಿ; ಕಿನ್ನು ಯೇನ ಪುಂಸಾ ಸ ಪರಕರೇಷು ಸಮರ್ಪಯಿಷ್ಯತೇ, ಹಾ ಹಾ ಚೇತ್ ಸ ನಾಜನಿಷ್ಯತ, ತದಾ ತಸ್ಯ ಕ್ಷೇಮಮಭವಿಷ್ಯತ್ | 25 ತದಾ ಯಿಹೂದಾನಾಮಾ ಯೋ ಜನಸ್ತಂ ಪರಕರೇಷು ಸಮರ್ಪಯಿಷ್ಯತಿ, ಸ ಉಕ್ತವಾನ್, ಹೇ ಗುರೋ, ಸ ಕಿಮಹಂ? ತತಃ ಸ ಪ್ರತ್ಯುಕ್ತವಾನ್, ತ್ವಯಾ ಸತ್ಯಂ ಗದಿತಮ್ | 26 ಅನನ್ತರಂ ತೇಷಾಮಶನಕಾಲೇ ಯೇಶುಃ ಪೂಪಮಾದಾಯೇಶ್ವರೀಯಗುಣಾನನೂದ್ಯ ಭಂಕ್ತ್ವಾ ಶಿಷ್ಯೇಭ್ಯಃ ಪ್ರದಾಯ ಜಗಾದ, ಮಧ್ಯಪುಃಸ್ವರೂಪಮಿಮಂ ಗೃಹೀತ್ವಾ ಖಾದತ | 27 ಪಶ್ಚಾತ್ ಸ ಕಂಸಂ ಗೃಹ್ಣನ್ ಈಶ್ವರೀಯಗುಣಾನನೂದ್ಯ ತೇಭ್ಯಃ ಪ್ರದಾಯ ಕಥಿತವಾನ್, ಸರ್ವೈ ಯುರ್ಷಾಭಿರನೇನ ಪಾತವ್ಯಂ, 28 ಯಸ್ತಾದನೇಕೇಷಾಂ ಪಾಪಮರ್ಷಣಾಯ ಪಾತಿತಂ ಯನ್ನೂತ್ಸನಿಯಮರೂಪಶೋಣಿತಂ ತದೇತತ್ | 29 ಅಪರಮಹಂ ನೂತ್ನೇಗೋಸ್ತನೀರಸಂ ನ ಪಾಸ್ಯಾಮಿ, ತಾವತ್ ಗೋಸ್ತನೀಫಲರಸಂ ಪುನಃ ಕದಾಪಿ ನ ಪಾಸ್ಯಾಮಿ | 30 ಪಶ್ಚಾತ್ ತೇ ಗೀತಮೇಕಂ ಸಂಗೀಯ ಜೈತುನಾಖ್ಯಗಿರಿಂ ಗತವನ್ತಃ | 31 ತದಾನೀಂ ಯೇಶುಸ್ತಾನವೋಚತ್, ಅಸ್ಯಾಂ ರಜನ್ಯಾಮಹಂ ಯುಷ್ಮಾಕಂ ಸರ್ವೇಷಾಂ ವಿಘ್ನರೂಪೋ ಭವಿಷ್ಯಾಮಿ, ಯತೋ ಲಿಖಿತಮಾಸ್ತೇ, "ಮೇಷಾಣಾಂ ರಕ್ಷಕೋ ಯಸ್ತಂ ಪ್ರಹರಿಷ್ಯಾಮ್ಯಹಂ ತತಃ | ಮೇಷಾಣಾಂ ನಿವಹೋ ನೂನಂ ಪ್ರವಿಕೀರ್ಣೋ ಭವಿಷ್ಯತಿ" | 32 ಕಿನ್ನು ಶ್ರುಶಾನಾತ್ ಸಮುತ್ಥಾಯ ಯುಷ್ಮಾಕಮಗ್ರೇಽಹಂ ಗಾಲೀಲಂ ಗಮಿಷ್ಯಾಮಿ | 33 ಪಿತರಸ್ತಂ ಪ್ರೋವಾಚ, ಭವಾಂಶ್ಚೇತ್ ಸರ್ವೇಷಾಂ ವಿಘ್ನರೂಪೋ ಭವತಿ, ತಥಾಪಿ ಮಮ ನ ಭವಿಷ್ಯತಿ | 34 ತತೋ ಯೇಶುನಾ ಸ ಉಕ್ತಃ, ತುಭ್ಯಮಹಂ ತಥ್ಯಂ ಕಥಯಾಮಿ, ಯಾಮಿನ್ಯಾಮಸ್ಯಾಂ ಚರಣಾಯುಧಸ್ಸ ರವಾತ್ ಪೂರ್ವಂ ತ್ವಂ ಮಾಂ ತ್ರಿ ನಾರ್ಚ್ಛೀಕರಿಷ್ಯಸಿ | 35 ತತಃ

ಪಿತರ ಉದಿತವಾನ್, ಯದ್ವಪಿ ತ್ವಯಾ ಸಮಂ ಮರ್ತ್ಯವ್ಯಂ, ತಥಾಪಿ ಕದಾಪಿ ತ್ವಾಂ ನ ನಾಚ್ಛೇಕರಿಷ್ಯಾಮಿ; ತದ್ವೈವ ಸರ್ವೈಃ
 ಶಿಷ್ಯಾಶ್ಚೋಚುಃ | 36 ಅನನ್ತರಂ ಯೀಶುಃ ಶಿಷ್ಯೈಃ ಸಾಕಂ ಗೇತ್ಸಿಮಾನೀನಾಮಕಂ ಸ್ಥಾನಂ ಪ್ರಸ್ಥಾಯ ತೇಭ್ಯಃ ಕಥಿತವಾನ್, ಅದಃ
 ಸ್ಥಾನಂ ಗತ್ವಾ ಯಾವದಹಂ ಪ್ರಾರ್ಥಯಿಷ್ಯೇ ತಾವದ್ ಯೂಯಮತ್ರೋಪವಿಶತ | 37 ಪಶ್ಚಾತ್ ಸ ಪಿತರಂ ಸಿವದಿಯಸುತೌ ಚ
 ಸಜ್ಜಿನಃ ಕೃತ್ವಾ ಗತವಾನ್, ಶೋಕಾಕುಲೋಽತೀವ ವ್ಯಥಿತಶ್ಚ ಬಭೂವ | 38 ತಾನವಾದೀಚ್ಛ ಮೃತಿಯಾತನೇವ ಮತ್ಪ್ರಾಣಾನಾಂ
 ಯಾತನಾ ಜಾಯತೇ, ಯೂಯಮತ್ರ ಮಯಾ ಸಾರ್ಧಂ ಜಾಗೃತ | 39 ತತಃ ಸ ಕಿಚ್ಛಿದ್ವೂರಂ ಗತ್ವಾದೋಮುಖಃ ಪತನ್
 ಪ್ರಾರ್ಥಯಾಚ್ಛಕ್ರೇ, ಹೇ ಮತ್ತಿತರ್ಯದಿ ಭವಿತುಂ ಶಕ್ನೋತಿ, ತರ್ಹಿ ಕಂಸೋಽಯಂ ಮತ್ತೋ ದೂರಂ ಯಾತು; ಕಿನ್ನು
 ಮದಿಚ್ಛಾವತ್ ನ ಭವತು, ತ್ವದಿಚ್ಛಾವದ್ ಭವತು | 40 ತತಃ ಸ ಶಿಷ್ಯಾನುಪೇತ್ಯ ತಾನ್ ನಿದ್ರತೋ ನಿರೀಕ್ಷ್ಯ ಪಿತರಾಯ
 ಕಥಯಾಮಾಸ, ಯೂಯಂ ಮಯಾ ಸಾಕಂ ದಣ್ಣಮೇಕಮಪಿ ಜಾಗರಿತುಂ ನಾಶನ್ತತ್? 41 ಪರೀಕ್ಷಾಯಾಂ ನ ಪತಿತುಂ
 ಜಾಗೃತ ಪ್ರಾರ್ಥಯದ್ವಷ್ಟುಃ; ಆತ್ಮಾ ಸಮುದ್ಯತೋಸ್ತಿ, ಕಿನ್ನು ವಪು ದುರ್ಬ್ಬಲಂ | 42 ಸ ದ್ವಿತೀಯವಾರಂ ಪ್ರಾರ್ಥಯಾಚ್ಛಕ್ರೇ,
 ಹೇ ಮತ್ತಾತ, ನ ಪೀತೇ ಯದಿ ಕಂಸಮಿದಂ ಮತ್ತೋ ದೂರಂ ಯಾತುಂ ನ ಶಕ್ನೋತಿ, ತರ್ಹಿ ತ್ವದಿಚ್ಛಾವದ್ ಭವತು | 43
 ಸ ಪುನರೇತ್ಯ ತಾನ್ ನಿದ್ರತೋ ದದರ್ಶ, ಯತಸ್ತೇಷಾಂ ನೇತ್ರಾಣಿ ನಿದ್ರಯಾ ಪೂರ್ಣಾನ್ಯಾಸನ್ | 44 ಪಶ್ಚಾತ್ ಸ ತಾನ್
 ವಿಹಾಯ ವ್ರಜಿತ್ವಾ ತೃತೀಯವಾರಂ ಪೂರ್ವವತ್ ಕಥಯನ್ ಪ್ರಾರ್ಥಿತವಾನ್ | 45 ತತಃ ಶಿಷ್ಯಾನುಪಾಗತ್ಯ ಗದಿತವಾನ್,
 ಸಾಮ್ಪ್ರತಂ ಶಯಾನಾಃ ಕಿಂ ವಿಶ್ರಾಮ್ಯಥ? ಪಶ್ಯತ, ಸಮಯ ಉಪಾಸ್ತಾತ್, ಮನುಜಸುತಃ ಪಾಪಿನಾಂ ಕರೇಷು ಸಮರ್ಪ್ಯತೇ |
 46 ಉತ್ತಿಷ್ಠತ, ವಯಂ ಯಾಮುಃ, ಯೋ ಮಾಂ ಪರಕರೇಷು ಮಸರ್ಪಯಿಷ್ಯತಿ, ಪಶ್ಯತ, ಸ ಸಮೀಪಮಾಯಾತಿ | 47
 ಏತತ್ಪ್ರಧಾಕಥನಕಾಲೇ ದ್ವಾದಶಶಿಷ್ಯಾಣಾಮೇಕೋ ಯಿಹೂದಾನಾಮಕೋ ಮುಖ್ಯಯಾಜಕಲೋಕಪ್ರಾಚೀನ್ಯೈಃ ಪ್ರಹಿತಾನ್
 ಅಸಿಧಾರಿಯಷ್ಟಿಧಾರಿಣೋ ಮನುಜಾನ್ ಗೃಹೀತ್ವಾ ತತ್ಸಮೀಪಮಪತಸ್ಥ | 48 ಅಸೌ ಪರಕರೇಷ್ವರ್ಪಯಿತಾ ಪೂರ್ವಂ ತಾನ್
 ಇತ್ಯಂ ಸಚ್ಛೇತಯಾಮಾಸ, ಯಮಹಂ ಚುಮ್ಮಿಷ್ಯೇ, ಸೋಽಸೌ ಮನುಜಃ, ಸಏವ ಯುಷ್ಮಾಭಿ ರ್ಥಾರ್ಯುತಾಂ | 49 ತದಾ
 ಸ ಸಪದಿ ಯೀಶುಮಪಾಗತ್ಯ ಹೇ ಗುರೋ, ಪ್ರಣಮಾಮೀತ್ಯುಕ್ತ್ವಾ ತಂ ಚುಚುಮ್ಯೇ | 50 ತದಾ ಯೀಶುಸ್ತಮವಾಚ, ಹೇ
 ಮಿತ್ರಂ ಕಿಮರ್ಥಮಾಗತೋಸಿ? ತದಾ ತೈರಾಗತ್ಯ ಯೀಶುರಾಕ್ರಮ್ಯ ದಪ್ರೇ | 51 ತತೋ ಯೀಶೋಃ ಸಜ್ಜಿನಾಮೇಕಃ ಕರಂ
 ಪ್ರಸಾರ್ಯ ಕೋಷಾದಸಿಂ ಬಹಿಷ್ಯತ್ಯ ಮಹಾಯಾಜಕಸ್ಯ ದಾಸಮೇಕಮಾಹತ್ಯ ತಸ್ಯ ಕರ್ಣಂ ಚಿಚ್ಛೇದ | 52 ತತೋ ಯೀಶುಸ್ತಂ
 ಜಗಾದ, ಖಡ್ಗಂ ಸ್ವಸ್ಥಾನೇ ನಿಧೇಹಿ ಯತೋ ಯೇ ಯೇ ಜನಾ ಅಸಿಂ ಧಾರಯನ್ತಿ, ತಏವಾಸಿನಾ ವಿನಶ್ಯನ್ತಿ | 53 ಅಪರಂ ಪಿತಾ
 ಯಥಾ ಮದನ್ತಿಕಂ ಸ್ವರ್ಗೀಯದೂತಾನಾಂ ದ್ವಾದಶವಾಹಿನೀತೋಽಧಿಕಂ ಪ್ರಹಿಣುಯಾತ್ ಮಯಾ ತಮುದ್ವಿಶ್ಯೇದಾನೀಮೇವ
 ತಥಾ ಪ್ರಾರ್ಥಯಿತುಂ ನ ಶಕ್ಯತೇ, ತ್ವಯಾ ಕಿಮಿತ್ಥಂ ಜ್ಞಾಯತೇ? 54 ತಥಾ ಸತೀತ್ಯಂ ಘಟಿಷ್ಯತೇ ಧರ್ಮಪುಸ್ತಕಸ್ಯ ಯದಿದಂ
 ವಾಕ್ಯಂ ತತ್ ಕಥಂ ಸಿದ್ಧೇತ್? 55 ತದಾನೀಂ ಯೀಶು ಜನನಿನಿವಹಂ ಜಗಾದ, ಯೂಯಂ ಖಡ್ಗಯಷ್ಟೀನ್ ಆದಾಯ
 ಮಾಂ ಕಿಂ ಚಿರಂ ಧರ್ತುಮಾಯಾತಾಃ? ಅಹಂ ಪ್ರತ್ಯಹಂ ಯುಷ್ಮಾಭಿಃ ಸಾಕಮುಪವಿಶ್ಯ ಸಮುಪಾದಿಶಂ, ತದಾ ಮಾಂ
 ನಾಧರತ; 56 ಕಿನ್ನು ಭವಿಷ್ಯದ್ವಾದಿನಾಂ ವಾಕ್ಯಾನಾಂ ಸಂಸಿದ್ಧಯೇ ಸರ್ವಮೇತದಭೂತ್ | ತದಾ ಸರ್ವೈಃ ಶಿಷ್ಯಾಸ್ತಂ ವಿಹಾಯ
 ಪಲಾಯನ್ತ | 57 ಅನನ್ತರಂ ತೇ ಮನುಜಾ ಯೀಶುಂ ಧೃತ್ವಾ ಯತ್ರಾಧ್ಯಾಪಕಪ್ರಾಚ್ಛಃ ಪರಿಷದಂ ಕುರ್ವನ್ತ ಉಪಾವಿಶನ್ ತತ್ರ
 ಕಿಯಿಫಾನಾಮಕಮಹಾಯಾಜಕಸ್ಯಾನ್ತಿಕಂ ನಿನ್ಯುಃ | 58 ಕಿನ್ನು ಶೇಷೇ ಕಿಂ ಭವಿಷ್ಯತೀತಿ ವೇತ್ತುಂ ಪಿತರೋ ದೂರೇ ತತ್ಪಶ್ಯಾದ್
 ವ್ರಜಿತ್ವಾ ಮಹಾಯಾಜಕಸ್ಯಾಟ್ಟುಲಿಕಾಂ ಪ್ರವಿಶ್ಯ ದಾಸ್ಯೈಃ ಸಹಿತ ಉಪಾವಿಶತ್ | 59 ತದಾನೀಂ ಪ್ರಧಾನಯಾಜಕಪ್ರಾಚೀನಮನ್ವಿಣಃ
 ಸರ್ವೈಃ ಯೀಶುಂ ಹನ್ತುಂ ಮೃಷಾಸಾಕ್ಷ್ಯಮ್ ಅಲಿಪ್ಸನ್, 60 ಕಿನ್ನು ನ ಲೇಭೀರೆ | ಅನೇಕೇಷು ಮೃಷಾಸಾಕ್ಷಿಷ್ವಗತೇಷುಪಿ ತನ್ನ
 ಪ್ರಾಪುಃ | 61 ಶೇಷೇ ದೌ ಮೃಷಾಸಾಕ್ಷಿಣಾವಾಗತ್ಯ ಜಗದತುಃ, ಪುಮಾನಯಮಕಥಯತ್, ಅಹಮೀಶ್ವರಮನ್ದಿರಂ ಭಂಕ್ತಾ
 ದಿನತ್ರಯಮದ್ಧೇ ತನ್ನಿರ್ಮಾತುಂ ಶಕ್ನೋಮಿ | 62 ತದಾ ಮಹಾಯಾಜಕ ಉತ್ಥಾಯ ಯೀಶುಮ್ ಅವಾದೀತ್ | ತ್ವಂ ಕಿಮಪಿ ನ
 ಪ್ರತಿವದಸಿ? ತ್ವಾಮಧಿ ಕಿಮೇತೇ ಸಾಕ್ಷ್ಯಂ ವದನ್ತಿ? 63 ಕಿನ್ನು ಯೀಶು ಮೌಢೀಭೂಯ ತಸ್ಯ | ತತೋ ಮಹಾಯಾಜಕ
 ಉಕ್ತವಾನ್, ತ್ವಾಮ್ ಅಮರೇಶ್ವರನಾಮ್ನಾ ಶಪಯಾಮಿ, ತ್ವಮೀಶ್ವರಸ್ಯ ಪುತ್ರೋಽಭಿಷಿಕ್ತೋ ಭವಸಿ ನವೇತಿ ವದ | 64 ಯೀಶುಃ
 ಪ್ರತ್ಯವದತ್, ತ್ವಂ ಸತ್ಯಮುಕ್ತವಾನ್; ಅಹಂ ಯುಷ್ಮಾನ್ ತಥ್ಯಂ ವದಾಮಿ, ಇತಃಪರಂ ಮನುಜಸುತಂ ಸರ್ವಶಕ್ತಿಮತೋ
 ದಕ್ಷಿಣಪಾರ್ಶ್ವೇ ಸ್ಥಾತುಂ ಗಗಣಸ್ಥಂ ಜಲಧರಾನಾರುಹ್ಯಾಯಾನ್ತಂ ವೀಕ್ಷದ್ಧೇ | 65 ತದಾ ಮಹಾಯಾಜಕೋ ನಿಜವಸನಂ ಛಿತ್ವಾ
 ಜಗಾದ, ಏಷ ಈಶ್ವರಂ ನಿಂತಿವಾನ್, ಅಸ್ಮಾಕಮಪರಸಾಕ್ಷ್ಯೇಣ ಕಿಂ ಪ್ರಯೋಜನಂ? ಪಶ್ಯತ, ಯೂಯಮೇವಾಸ್ತಾಸ್ತಾದ್
 ಈಶ್ವರನಿನ್ದಾಂ ಶ್ರುತವನ್ತಃ, 66 ಯುಷ್ಮಾಭಿಃ ಕಿಂ ವಿವಿಚ್ಯತೇ? ತೇ ಪ್ರತ್ಯೂಚುಃ, ವಧಾಹೋಽಯಂ | 67 ತತೋ ಲೋಕೈಸ್ತದಾಸ್ಯೇ

ನಿಷ್ಠೆವಿತಂ ಕೇಚಿತ್ ಪ್ರತಲಮಾಹತ್ಯ ಕೇಚಿಚ್ಚ ಚಪೇಟಮಾಹತ್ಯ ಬಭಾಷೀರೇ, 68 ಹೇ ಖೀಷ್ಣ ತ್ವಾಂ ಕಶ್ಚಪೇಟಮಾಹತವಾನ್? ಇತಿ ಗಣಯಿತ್ವಾ ವದಾಸ್ವಾನ್ | 69 ಪಿತರೋ ಬಹಿರಂಜನ ಉಪವಿಶತಿ, ತದಾನೀಮೇಕಾ ದಾಸೀ ತಮುಪಾಗತ್ಯ ಬಭಾಷೇ, ತ್ವಂ ಗಾಲೀಲೀಯಯೀಶೋಃ ಸಹಚರವಕಃ | 70 ಕಿನ್ನು ಸ ಸರ್ವೇಷಾಂ ಸಮಕ್ಷಮ್ ಅನಭೇಕೃತ್ಯಾವಾದೀತ್, ತ್ವಯಾ ಯದುಚ್ಯತೇ, ತದರ್ಥಮಹಂ ನ ವೇದ್ಮಿ | 71 ತದಾ ತಸ್ಮಿನ್ ಬಹಿದ್ವಾರಂ ಗತೇ 5ನ್ಯಾ ದಾಸೀ ತಂ ನಿರೀಕ್ಷ್ಯ ತತ್ರತ್ಯಜನಾನವದತ್, ಅಯಮಪಿ ನಾಸರತೀಯಯೀಶುನಾ ಸಾರ್ಧಮ್ ಅಸೀತ್ | 72 ತತಃ ಸ ಶಪಥೇನ ಪುನರನಭೇಕೃತ್ಯ ಕಥಿತವಾನ್, ತಂ ನರಂ ನ ಪರಿಚಿನೋಮಿ | 73 ಕ್ಷಣಾತ್ ಪರಂ ತಿಷ್ಠನ್ನೋ ಜನಾ ಏತ್ಯ ಪಿತರಮ್ ಅವದನ್, ತ್ವಮವಶ್ಯಂ ತೇಷಾಮೇಕ ಇತಿ ತ್ವದುಚ್ಚಾರಣಮೇವ ದ್ಯೋತಯತಿ | 74 ಕಿನ್ನು ಸೋಽಭಿಶಪ್ಯ ಕಥಿತವಾನ್, ತಂ ಜನಂ ನಾಹಂ ಪರಿಚಿನೋಮಿ, ತದಾ ಸಪದಿ ಕುಕ್ಕುಟೋ ರೂವಾ | 75 ಕುಕ್ಕುಟರವಾತ್ ಪ್ರಾಕ್ ತ್ವಂ ಮಾಂ ತ್ರಿರಪಾಹ್ನೋಷ್ಯಸೇ, ಯೈಷಾ ವಾಗ್ ಯೀಶುನಾವಾದಿ ತಾಂ ಪಿತರಃ ಸಂಸ್ಕೃತ್ಯ ಬಹಿರಿತ್ವಾ ಖೇದಾದ್ ಭೃಶಂ ಚಕ್ರನ್ |

27 ಪ್ರಭಾತೇ ಜಾತೇ ಪ್ರಧಾನಯಾಜಕಲೋಕಪ್ರಾಚೀನಾ ಯೀಶುಂ ಹನ್ತುಂ ತತ್ರೈಕಲಂ ಮನ್ತ್ರಯಿತ್ವಾ 2 ತಂ ಬದ್ಧ್ವಾ ನೀತ್ವಾ ಪನ್ನೀಯಪೀಲಾತಾಖ್ಯಾಧಿಪೇ ಸಮರ್ಪಯಾಮಾಸುಃ | 3 ತತೋ ಯೀಶೋಃ ಪರಕರೇವ್ವರ್ಪಯಿತಾ ಯಿಹೂದಾಸ್ತತ್ಪ್ರಾಣಾಧಿಪಾಂ ವಿದಿತ್ವಾ ಸನ್ನಪ್ತಮನಾಃ ಪ್ರಧಾನಯಾಜಕಲೋಕಪ್ರಾಚೀನಾನಾಂ ಸಮಕ್ಷಂ ತಾಸ್ತ್ರೀಂಶನ್ಯುದ್ರಾಃ ಪ್ರತಿದಾಯಾವಾದೀತ್, 4 ಏತನ್ನಿರಾಗೋನರಪಾಣಪರಕರಾರ್ಪಣಾತ್ ಕಲುಷಂ ಕೃತವಾನಹಂ | ತದಾ ತ ಉದಿತವನ್ಯಃ, ತೇನಾಸ್ಮಾಕಂ ಕಿಂ? ತ್ವಯಾ ತದ್ ಬುದ್ಧತಾಮ್ | 5 ತತೋ ಯಿಹೂದಾ ಮನ್ನಿರಮದ್ಯೇ ತಾ ಮುದ್ರಾ ನಿಕ್ಷಿಪ್ಯ ಪ್ರಸ್ಥಿತವಾನ್ ಇತ್ಯಾ ಚ ಸ್ವಯಮಾತ್ಮಾನಮುದ್ಬವನ್ | 6 ಪಶ್ಯಾತ್ ಪ್ರಧಾನಯಾಜಕಾಸ್ಮಾ ಮುದ್ರಾ ಆದಾಯ ಕಥಿತವನ್ಯಃ, ಏತಾ ಮುದ್ರಾಃ ಶೋಣಿತಮೂಲ್ಯಂ ತಸ್ಮಾದ್ ಭಾಣ್ಣಾಗಾರೇ ನ ನಿಧಾತವ್ಯಾಃ | 7 ಅನನ್ತರಂ ತೇ ಮನ್ತ್ರಯಿತ್ವಾ ವಿದೇಶಿನಾಂ ಶ್ರುಶಾನಸ್ಥಾನಾಯ ತಾಭಿಃ ಕುಲಾಲಸ್ಯ ಕ್ಷೇತ್ರಮುಕ್ತೀಣ್ | 8 ಅತೋಽದ್ಯಾಪಿ ತತ್ಪ್ಲಾನಂ ರಕ್ತಕ್ಷೇತ್ರಂ ವದನ್ | 9 ಇತ್ಥಂ ಸತಿ ಇಸ್ರಾಯೀಲೀಯಸನ್ಯಾನ್ಯೈ ಯಸ್ಯ ಮೂಲ್ಯಂ ನಿರುಪಿತಂ, ತಸ್ಯ ತ್ರಿಂಶನ್ಮುದ್ರಾಮಾನಂ ಮೂಲ್ಯಂ 10 ಮಾಂ ಪ್ರತಿ ಪರಮೇಶ್ವರಸ್ಯಾದೇಶಾತ್ ತೇಭ್ಯ ಆದೀಯತ, ತೇನ ಚ ಕುಲಾಲಸ್ಯ ಕ್ಷೇತ್ರಂ ಕ್ರೀತಮಿತಿ ಯದ್ವಚನಂ ಯಿರಿಮಿಯಭವಿಷ್ಯದ್ವಾದಿನಾ ಪ್ರೋಕ್ತಂ ತತ್ ತದಾಸಿದ್ಯತ್ | 11 ಅನನ್ತರಂ ಯೀಶೌ ತದಧಿಪತೇಃ ಸಮ್ಪ್ರಿಯ ಉಪತಿಷ್ಠತಿ ಸ ತಂ ಪಪ್ರಚ್ಯ, ತ್ವಂ ಕಿಂ ಯಿಹೂದೀಯಾನಾಂ ರಾಜಾ? ತದಾ ಯೀಶುಸ್ತಮವದತ್, ತ್ವಂ ಸತ್ಯಮುಕ್ತವಾನ್ | 12 ಕಿನ್ನು ಪ್ರಧಾನಯಾಜಕಪ್ರಾಚೀನೈರಭಿಯುಕ್ತೇನ ತೇನ ಕಿಮಪಿ ನ ಪ್ರತ್ಯವಾದಿ | 13 ತತಃ ಪೀಲಾತೇನ ಸ ಉದಿತಃ, ಇಮೇ ತ್ವತ್ರೈಕಲತಃ ಕತಿ ಕತಿ ಸಾಕ್ಷ್ಯಂ ದದತಿ, ತತ್ ತ್ವಂ ನ ಶೃಣೋಷಿ? 14 ತಥಾಪಿ ಸ ತೇಷಾಮೇಕಸ್ಯಾಪಿ ವಚಸ ಉತ್ತರಂ ನೋದಿತವಾನ್; ತೇನ ಸೋಽಧಿಪತಿ ಮರ್ಹಾಚಿತ್ರಂ ವಿದಾಮಾಸ | 15 ಅನ್ಯಚ್ಚ ತನ್ಮಹಕಾಲೇಽಧಿಪತೇರೇತಾದ್ಯತೀ ರಾತಿರಾಸೀತ್, ಪ್ರಜಾ ಯಂ ಕಙ್ಗುನ ಬನ್ನಿನಂ ಯಾಚನ್ಯೇ, ತಮೇವ ಸ ಮೋಚಯತೀತಿ | 16 ತದಾನೀಂ ಬರಬ್ಬಾನಾಮಾ ಕಶ್ಚಿತ್ ಖ್ಯಾತಬನ್ಧಾಸೀತ್ | 17 ತತಃ ಪೀಲಾತಸ್ತತ್ರ ಮಿಲಿತಾನ್ ಲೋಕಾನ್ ಅಪ್ಯಚ್ಛತ್, ಏಷ ಬರಬ್ಬಾ ಬನ್ಧೀ ಖೀಷ್ಣವಿಖ್ಯಾತೋ ಯೀಶುಶ್ಚೈತಯೋಃ ಕಂ ಮೋಚಯಿಷ್ಯಾಮಿ? ಯುಷ್ಮಾಕಂ ಕಿಮೀಪ್ಸಿತಂ? 18 ತೈರೀರ್ಷ್ಯಯಾ ಸ ಸಮರ್ಪಿತ ಇತಿ ಸ ಜ್ಞಾತವಾನ್ | 19 ಅಪರಂ ವಿಚಾರಾಸನೋಪವೇಶನಕಾಲೇ ಪೀಲಾತಸ್ಯ ಪತ್ನೀ ಭೃತ್ಯಂ ಪ್ರಹಿತೃ ತಸ್ಮೈ ಕಥಯಾಮಾಸ, ತಂ ಧಾರ್ಮೀಕಮನುಜಂ ಪ್ರತಿ ತ್ವಯಾ ಕಿಮಪಿ ನ ಕರ್ತವ್ಯಂ; ಯಸ್ಮಾತ್ ತತ್ಪ್ರತೇಽದ್ಯಾಹಂ ಸ್ವಪ್ನೇ ಪ್ರಭೂತಕಷ್ಟಮಲಭೇ | 20 ಅನನ್ತರಂ ಪ್ರಧಾನಯಾಜಕಪ್ರಾಚೀನಾ ಬರಬ್ಬಾಂ ಯಾಚಿತ್ವಾದಾತುಂ ಯೀಶುಃ ಹನ್ತುಂ ಸಕಲಲೋಕಾನ್ ಪ್ರಾವರ್ತಯನ್ | 21 ತತೋಽಧಿಪತಿಸ್ತಾನ್ ಪ್ಯಷ್ಟವಾನ್, ಏತಯೋಃ ಕಮಹಂ ಮೋಚಯಿಷ್ಯಾಮಿ? ಯುಷ್ಮಾಕಂ ಕೇಚ್ಚಾ? ತೇ ಪ್ರೋಚು ಬರಬ್ಬಾಂ | 22 ತದಾ ಪೀಲಾತಃ ಪಪ್ರಚ್ಯ, ತರ್ಹಿ ಯಂ ಖೀಷ್ಣಂ ವದನ್, ತಂ ಯೀಶುಂ ಕಿಂ ಕರಿಷ್ಯಾಮಿ? ಸರ್ವೇ ಕಥಯಾಮಾಸುಃ, ಸ ಕ್ರುಶೇನ ವಿದ್ಯತಾಂ | 23 ತತೋಽಧಿಪತಿರವಾದೀತ್, ಕುತಃ? ಕಿಂ ತೇನಾಪರಾದ್? ಕಿನ್ನು ತೇ ಪುನರುಚ್ಯೆ ಜಗದುಃ, ಸ ಕ್ರುಶೇನ ವಿದ್ಯತಾಂ | 24 ತದಾ ನಿಜವಾಕ್ಯಮಗ್ರಾಹ್ಯಮಭೂತ್, ಕಲಹಶ್ಚಾಪ್ಯಭೂತ್, ಪೀಲಾತ ಇತಿ ವಿಲೋಕ್ಯ ಲೋಕಾನಾಂ ಸಮಕ್ಷಂ ತೋಯಮಾದಾಯ ಕರೌ ಪ್ರಕ್ಷಾಲ್ಯವೋಚತ್, ಏತಸ್ಯ ಧಾರ್ಮೀಕಮನುಷ್ಯಸ್ಯ ಶೋಣಿತಪಾತೇ ನಿರ್ದೋಷೋಽಹಂ, ಯುಷ್ಮಾಭಿರೇವ ತದ್ ಬುದ್ಧತಾಂ | 25 ತದಾ ಸರ್ವಾಃ ಪ್ರಜಾಃ ಪ್ರತ್ಯವೋಚನ್, ತಸ್ಯ ಶೋಣಿತಪಾತಾಪರಾಧೋಽಸ್ಮಾಕಮ್ ಅಸ್ಮತ್ಸನ್ನಾನಾನಾಇಶ್ಚೋಪರಿ ಭವತು | 26 ತತಃ ಸ ತೇಷಾಂ ಸಮೀಪೇ ಬರಬ್ಬಾಂ ಮೋಚಯಾಮಾಸ ಯೀಶುಸ್ತು ಕಷಾಭಿರಾಹತ್ಯ ಕ್ರುಶೇನ ವೇಧಿತುಂ ಸಮರ್ಪಯಾಮಾಸ | 27 ಅನನ್ತರಮ್ ಅಧಿಪತೇಃ

ಸೇನಾ ಅಧಿಪತೇ ಗೃಹಂ ಯೀಶುಮಾನೀಯ ತಸ್ಯ ಸಮೀಪೇ ಸೇನಾಸಮೂಹಂ ಸಂಜಗೃಹುಃ | 28 ತತಸ್ತೇ ತಸ್ಯ ವಸನಂ ಮೋಚಯಿತ್ವಾ ಕೃಷ್ಣಲೋಹಿತವರ್ಣವಸನಂ ಪರಿಧಾಪಯಾಮಾಸುಃ 29 ಕಣ್ಣುಕಾನಾಂ ಮುಕುಟಂ ನಿರ್ಮಾಯ ತಚ್ಚಿರಸಿ ದದುಃ, ತಸ್ಯ ದಕ್ಷಿಣಕರೇ ವೇತ್ರಮೇಕಂ ದತ್ತ್ವಾ ತಸ್ಯ ಸಮ್ಪುಖೇ ಜಾನೂನಿ ಪಾತಯಿತ್ವಾ ಹೇ ಯಿಹೂದೀಯಾನಾಂ ರಾಜನ್, ತುಭ್ಯಂ ನಮ ಇತ್ಯುಕ್ತ್ವಾ ತಂ ತಿರಶ್ಚಕ್ರುಃ, 30 ತತಸ್ತಸ್ಯ ಗಾತ್ರೇ ನಿಷ್ವೀವಂ ದತ್ತ್ವಾ ತೇನ ವೇತ್ರೇಣ ಶಿರ ಅಜಘ್ನುಃ | 31 ಇತ್ಯಂ ತಂ ತಿರಸ್ಕೃತ್ಯ ತದ್ ವಸನಂ ಮೋಚಯಿತ್ವಾ ಪುನರ್ನಿಜವಸನಂ ಪರಿಧಾಪಯಾಚ್ಚಕ್ರುಃ, ತಂ ಕ್ರಶೇನ ವೇಧಿತುಂ ನೀತವನ್ತಃ | 32 ಪಶ್ಚಾತ್ತೇ ಬಹಿರ್ಭೂಯ ಕುರೀಣೀಯಂ ಶಿಮೋನ್ನಾಮಕಮೇಕಂ ವಿಲೋಕ್ಯ ಕ್ರುಶಂ ವೋಡುಂ ತಮಾದದಿರೇ | 33 ಅನನ್ತರಂ ಗುಲ್ಲೂಮ್ ಅರ್ಥಾತ್ ಶಿರಸ್ಸಪಾಲನಾಮಕಸ್ಥಾನಮು ಪಸ್ಯಾಯ ತೇ ಯೀಶವೇ ಪಿತ್ತಮಿಶ್ರಿತಾಮ್ಲರಸಂ ಪಾತುಂ ದದುಃ, 34 ಕಿನ್ನು ಸ ತಮಾಸ್ವಾದ್ಯ ನ ಪಪೌ | 35 ತದಾನೀಂ ತೇ ತಂ ಕ್ರಶೇನ ಸಂವಿದ್ಯ ತಸ್ಯ ವಸನಾನಿ ಗುಟಿಕಾಪಾತೇನ ವಿಭಜ್ಯ ಜಗೃಹುಃ, ತಸ್ಮಾತ್, ವಿಭಜನೈಃ ಪರೀಯಂ ಮೇ ತೇ ಮನುಷ್ಯಾಃ ಪರಸ್ವರಂ | ಮದುತ್ತರೀಯವಸ್ತ್ರಾರ್ಥಂ ಗುಟಿಕಾಂ ಪಾತಯನ್ತಿ ಚ | | ಯದೇತದ್ವಚನಂ ಭವಿಷ್ಯದ್ವಾದಿಭಿರುಕ್ತಮಾಸೀತ್, ತದಾ ತದ್ ಅಸಿದ್ಯತ್, 36 ಪಶ್ಚಾತ್ ತೇ ತತ್ರೋಪವಿಶ್ಯ ತದ್ವಕ್ಷಣಕರ್ವಣಿ ನಿಯುಕ್ತಾಸ್ತಸ್ಯಃ | 37 ಅಪರಮ್ ಏಷ ಯಿಹೂದೀಯಾನಾಂ ರಾಜಾ ಯೀಶುರಿತ್ಯಪವಾದಲಿಪಿಪತ್ರಂ ತಚ್ಚಿರಸ ಊರ್ಧ್ವೇ ಯೋಜಯಾಮಾಸುಃ | 38 ತತಸ್ತಸ್ಯ ವಾಮೇ ದಕ್ಷಿಣೇ ಚ ದ್ವೌ ಚೈರೌ ತೇನ ಸಾಕಂ ಕ್ರಶೇನ ವಿವಿಧುಃ | 39 ತದಾ ಪಾನ್ಯಾ ನಿಜಶಿರೋ ಲಾಡಯಿತ್ವಾ ತಂ ನಿನ್ನನ್ನೋ ಜಗದುಃ, 40 ಹೇ ಈಶ್ವರಮನ್ನಿರಭಙ್ಗಕ ದಿನತ್ರಯೇ ತನ್ನಿರ್ಮೂತಃ ಸ್ವಂ ರಕ್ಷ, ಚೇತ್ತಮೀಶ್ವರಸುತಸ್ತರ್ಹಿ ಕ್ರಶಾದವರೋಹ | 41 ಪ್ರಧಾನಯಾಜಕಾಧ್ಯಾಪಕಪ್ರಾಚೀನಾಶ್ಚ ತಥಾ ತಿರಸ್ಕೃತ್ಯ ಜಗದುಃ, 42 ಸೋಽನ್ಯಜನಾನಾವತ್, ಕಿನ್ನು ಸ್ವಮವಿತುಂ ನ ಶಕ್ನೋತಿ | ಯದೀಸ್ರಾಯೇಲೋ ರಾಜಾ ಭವೇತ್, ತರ್ಹೀದಾನೀಮೇವ ಕ್ರಶಾದವರೋಹತು, ತೇನ ತಂ ವಯಂ ಪ್ರತ್ಯೇಷ್ಯಾಮಃ | 43 ಸ ಈಶ್ವರೇ ಪ್ರತ್ಯಾಶಾಮಕರೋತ್, ಯದೀಶ್ವರಸ್ತಸ್ಮಿನ್ ಸನ್ಮುಷ್ಠಸ್ತರ್ಹೀದಾನೀಮೇವ ತಮವೇತ್, ಯತಃ ಸ ಉಕ್ತವಾನ್ ಅಹಮೀಶ್ವರಸುತಃ | 44 ಯೌ ಸ್ತೇನೌ ಸಾಕಂ ತೇನ ಕ್ರಶೇನ ವಿಧೌ ತೌ ತದ್ವದೇವ ತಂ ನಿನಿನ್ತುಃ | 45 ತದಾ ದ್ವಿತೀಯಯಾಮಾತ್ ತೃತೀಯಯಾಮಂ ಯಾವತ್ ಸರ್ವದೇಶೇ ತಮಿರಂ ಬಭೂವ, 46 ತೃತೀಯಯಾಮೇ "ಏಲೀ ಏಲೀ ಲಾಮಾ ಶಿವಕ್ತನೀ", ಅರ್ಥಾತ್ ಮದೀಶ್ವರ ಮದೀಶ್ವರ ಕುತೋ ಮಾಮತ್ಯಾಕ್ಷೀ? ಯೀಶುರುಚ್ಚೈರಿತಿ ಜಗಾದ | 47 ತದಾ ತತ್ರ ಸ್ಥಿತಾಃ ಕೇಚಿತ್ ತತ್ ಶ್ರುತ್ವಾ ಬಭಾಷಿರೇ, ಅಯಮ್ ಏಲಿಯಮಾಹೂಯತಿ | 48 ತೇಷಾಂ ಮಧ್ಯಾದ್ ಏಕಃ ಶೀಘ್ರಂ ಗತ್ವಾ ಸ್ವಙ್ಗಂ ಗೃಹೀತ್ವಾ ತತ್ಪ್ರಾಪ್ನುರಸಂ ದತ್ತ್ವಾ ನಲೇನ ಪಾತುಂ ತಸ್ಮೈ ದದೌ | 49 ಇತರೇಽಕಥಯನ್ ತಿಷ್ಠತ್, ತಂ ರಕ್ಷಿತಮ್ ಏಲಿಯ ಆಯಾತಿ ನವೇತಿ ಪಶ್ಯಾಮಃ | 50 ಯೀಶುಃ ಪುನರುಚೈಕಾಹೂಯ ಪ್ರಾಣಾನ್ ಜಪೌ | 51 ತತೋ ಮನ್ನಿರಸ್ಯ ವಿಚ್ಛೇದವಸನಮ್ ಊರ್ಧ್ವಾದಧೋ ಯಾವತ್ ಛಿದ್ರಮಾನಂ ದ್ವಿಧಾಭವತ್, 52 ಭೂಮಿಶ್ಚಕಮ್ವೇ ಭೂಧರೋವ್ಯದೀರ್ಯುತ ಚ | ಶ್ತಶಾನೇ ಮುಕ್ತೇ ಭೂರಿಪುಣ್ಯವತಾಂ ಸುಪ್ರದೇಹಾ ಉದತಿಷ್ಠನ್, 53 ಶ್ತಶಾನಾದ್ ವಹಿರ್ಭೂಯ ತದುತ್ಥಾನಾತ್ ಪರಂ ಪುಣ್ಯಪುರಂ ಗತ್ವಾ ಬಹುಜನಾನ್ ದರ್ಶಯಾಮಾಸುಃ | 54 ಯೀಶುರಕ್ಷಣಾಯ ನಿಯುಕ್ತಃ ಶತಸೇನಾಪತಿಸ್ತತ್ಚೈನಶ್ಚ ತಾದ್ಯತೀಂ ಭೂಕಮ್ಪಾದಿಘಟಿನಾಂ ದೃಷ್ಟ್ವಾ ಭೀತಾ ಅವದನ್, ಏಷ ಈಶ್ವರಪುತ್ರೋ ಭವತಿ | 55 ಯಾ ಬಹುಯೋಷಿತೋ ಯೀಶುಂ ಸೇವಮಾನಾ ಗಾಲೀಲಸ್ತತ್ಪಶ್ಯಾದಾಗತಾಸ್ತಾಸಾಂ ಮಧ್ಯೇ 56 ಮಗ್ದಲೀನೀ ಮರಿಯಮ್ ಯಾಕೂಬ್ಯೋಶ್ಯೋ ಮಾರ್ತಾ ಯಾ ಮರಿಯಮ್ ಸಿಬದಿಯಪುತ್ರಯೋ ಮಾರ್ತಾ ಚ ಯೋಷಿತ ಏತಾ ದೂರೇ ತಿಷ್ಠನ್ಯೋ ದದೃಶುಃ | 57 ಸನ್ಯಾಯಾಂ ಸತ್ಯಮ್ ಅರಿಮಥಿಯಾನಗರಸ್ಯ ಯೂಷಫಾಮಾ ಧನೀ ಮನುಜೋ ಯೀಶೋಃ ಶಿಷ್ಯತ್ವಾತ್ 58 ಪೀಲಾತಸ್ಯ ಸಮೀಪಂ ಗತ್ವಾ ಯೀಶೋಃ ಕಾಯಂ ಯಯಾಚೇ, ತೇನ ಪೀಲಾತಃ ಕಾಯಂ ದಾತುಮ್ ಆದಿದೇಶ | 59 ಯೂಷಫ್ ತತ್ಕಾಯಂ ನೀತ್ವಾ ಶುಚಿವಸ್ತ್ರೇಣಾಚ್ಛಾದ್ಯ 60 ಸ್ವಾರ್ಥಂ ಶೈಲೇ ಯತ್ ಶ್ತಶಾನಂ ಚಖಾನ, ತನ್ಮಧ್ಯೇ ತತ್ಕಾಯಂ ನಿಧಾಯ ತಸ್ಯ ದ್ವಾರಿ ವ್ಯಹತ್ವಾಪಾಣಂ ದದೌ | 61 ಕಿನ್ನು ಮಗ್ದಲೀನೀ ಮರಿಯಮ್ ಅನ್ಯಮರಿಯಮ್ ಏತೇ ಸ್ತ್ರಿಯೌ ತತ್ರ ಶ್ತಶಾನಸಮ್ಪುಖ ಉಪವಿವಿಶತುಃ | 62 ತದನನ್ತರಂ ನಿಸ್ತಾರೋತ್ಸವಸ್ಯಾಯೋಜನದಿನಾತ್ ಪರೇಽಕನಿ ಪ್ರಧಾನಯಾಜಕಾಃ ಫಿರೂಶಿನಶ್ಚ ಮಿಲಿತ್ವಾ ಪೀಲಾತಮಪಾಗತ್ಯಾಕಥಯನ್, 63 ಹೇ ಮಹೇಚ್ಛ ಸ ಪ್ರತಾರಕೋ ಜೀವನ ಅಕಥಯತ್, ದಿನತ್ರಯಾತ್ ಪರಂ ಶ್ತಶಾನಾದುತ್ಥಾಸ್ತಾಮಿ ತದ್ವಾಕ್ಯಂ ಸ್ಮರಾಮೋ ವಯಂ; 64 ತಸ್ಮಾತ್ ತೃತೀಯದಿನಂ ಯಾವತ್ ತತ್ ಶ್ತಶಾನಂ ರಕ್ಷಿತಮಾದಿಶತು, ನೋಚೇತ್ ತಚ್ಚಿಷ್ಯಾ ಯಾಮಿನ್ಯಾಮಾಗತ್ಯ ತಂ ಹೃತ್ವಾ ಲೋಕಾನ್ ವದಿಷ್ಯನ್, ಸ ಶ್ತಶಾನಾದುದತಿಷ್ಠತ್, ತಥಾ ಸತಿ ಪ್ರಥಮಭ್ರಾನ್ಯೇ ಶೇಷೀಯಭ್ರಾನ್ತಿ ಮರ್ಹತೀ ಭವಿಷ್ಯತಿ | 65 ತದಾ ಪೀಲಾತ ಅವಾದೀತ್, ಯುಷ್ಯಾಕಂ ಸಮೀಪೇ ರಕ್ಷಿಗಣ

ಆಸ್ಟೇ, ಯೂಯಂ ಗತ್ತಾ ಯಥಾ ಸಾದ್ಧಂ ರಕ್ಷಯತ | 66 ತತಸ್ತೇ ಗತ್ತಾ ತದ್ಗೂರಪಾಷಾಣಂ ಮುದ್ರಾಜ್ಜಿತಂ ಕೃತ್ವಾ ರಕ್ಷಿಗಣಂ
ನಿಯೋಜ್ಯ ಶ್ಶಶಾನಂ ರಕ್ಷಯಾಮಾಸುಃ |

28 ತತಃ ಪರಂ ವಿಶ್ರಾಮವಾರಸ್ಯ ಶೇಷೇ ಸಪ್ತಾಹಪ್ರಥಮದಿನಸ್ಯ ಪ್ರಭೋತೇ ಜಾತೇ ಮಗ್ಧಲೀನೀ ಮರಿಯಮ್
ಅನ್ಯಮರಿಯಮ್ ಚ ಶ್ಶಶಾನಂ ದ್ರಷ್ಟುಮಾಗತಾ | 2 ತದಾ ಮಹಾನ್ ಭೂಕವೋಽಭವತ್; ಪರಮೇಶ್ವರೀಯದೂತಃ
ಸ್ವರ್ಗಾದವರುಹ್ಯ ಶ್ಶಶಾನದ್ವಾರಾತ್ ಪಾಷಾಣಮಪಸಾರ್ಯ ತದುಪಯ್ಯುಪವಿವೇಶ | 3 ತದ್ವದನಂ ವಿದ್ಯುದ್ವತ್ ತೇಜೋಮಯಂ
ವಸನಂ ಹಿಮಶುಭ್ರಜ್ಜ | 4 ತದಾನೀಂ ರಕ್ಷಿಣಸ್ತದ್ಧಯಾತ್ ಕಮ್ಪಿತಾ ಮೃತವದ್ ಬಭೂವಃ | 5 ಸ ದೂತೋ ಯೋಷಿತೋ
ಜಗಾದ, ಯೂಯಂ ಮಾ ಭೈಷ್ಣ, ಕೃಶಹತಯೇಶುಂ ಮೃಗಯದ್ವೇ ತದಹಂ ವೇದ್ಮಿ | 6 ಸೋಽತ್ರ ನಾಸ್ತಿ, ಯಥಾವದತ್
ತಥೋತ್ತಿತವಾನ್; ಏತತ್ ಪ್ರಭೋಃ ಶಯನಸ್ಥಾನಂ ಪಶ್ಯತ | 7 ತೂರ್ಣಂ ಗತ್ತಾ ತಚ್ಚಿಷ್ಯಾನ್ ಇತಿ ವದತ, ಸ ಶ್ಶಶಾನಾದ್
ಉದತಿಷ್ಯತ್, ಯುಷ್ಮಾಕಮಗ್ರೇ ಗಾಲೀಲಂ ಯಾಸ್ಯತಿ ಯೂಯಂ ತತ್ರ ತಂ ವೀಕ್ಷಿಷ್ಯದ್ವೇ, ಪಶ್ಯತಾಹಂ ವಾರ್ತಾಮಿಮಾಂ
ಯುಷ್ಮಾನವಾದಿಷಂ | 8 ತತಸ್ತಾ ಭಯಾತ್ ಮಹಾನನ್ಯಾಜ್ಜ ಶ್ಶಶಾನಾತ್ ತೂರ್ಣಂ ಬಹಿರ್ಭೂಯ ತಚ್ಚಿಷ್ಯಾನ್ ವಾರ್ತಾಂ ವಕ್ತುಂ
ಧಾವಿತವತ್ಯಃ | ಕಿನ್ನು ಶಿಷ್ಯಾನ್ ವಾರ್ತಾಂ ವಕ್ತುಂ ಯಾನ್ತಿ, ತದಾ ಯೇಶು ದರ್ಶನಂ ದತ್ತಾ ತಾ ಜಗಾದ, 9 ಯುಷ್ಮಾಕಂ
ಕಲ್ಯಾಣಂ ಭೂಯಾತ್, ತತಸ್ತಾ ಅಗತ್ಯ ತತ್ಪಾದಯೋಃ ಪತಿತ್ವಾ ಪ್ರಣೇಮುಃ | 10 ಯೇಶುಸ್ತಾ ಅವಾದೀತ್, ಮಾ ಬಿಭೀತ,
ಯೂಯಂ ಗತ್ತಾ ಮಮ ಭ್ರಾತೃನ್ ಗಾಲೀಲಂ ಯಾತುಂ ವದತ, ತತ್ರ ತೇ ಮಾಂ ದ್ರಕ್ಷ್ಯನ್ತಿ | 11 ಸ್ತ್ರಿಯೋ ಗಚ್ಛನ್ತಿ, ತದಾ ರಕ್ಷಿಣಾಂ
ಕೇಚಿತ್ ಪುರಂ ಗತ್ತಾ ಯದ್ಧನ್ ಘಟಿತಂ ತತ್ಸರ್ವಂ ಪ್ರಧಾನಯಾಜಕಾನ್ ಜ್ಞಾಪಿತವನ್ತಃ | 12 ತೇ ಪ್ರಾಚೀನೈಃ ಸಮಂ ಸಂಸದಂ
ಕೃತ್ವಾ ಮನ್ತ್ರಯನ್ನೋ ಬಹುಮುದ್ರಾಃ ಸೇನಾಭ್ಯೋ ದತ್ತಾವದನ್, 13 ಅಸ್ಮಾಸು ನಿಧಿತೇಷು ತಚ್ಚಿಷ್ಯಾ ಯಾಮಿನ್ಯಾಮಾಗತ್ಯ
ತಂ ಹೃತ್ವಾನಯನ್, ಇತಿ ಯೂಯಂ ಪ್ರಚಾರಯತ | 14 ಯದ್ಯೇತದಧಿಪತೇಃ ಶ್ರೋತ್ರಗೋಚರೀಭವೇತ್, ತರ್ಹಿ ತಂ
ಬೋಧಯಿತ್ವಾ ಯುಷ್ಮಾನವಿಷ್ಯಾಮಃ | 15 ತತಸ್ತೇ ಮುದ್ರಾ ಗೃಹೀತ್ವಾ ಶಿಕ್ಷಾನುರೂಪಂ ಕರ್ಮ್ಯ ಚಕ್ರುಃ, ಯಿಹೂದೀಯಾನಾಂ
ಮದ್ಯೇ ತಸ್ಯಾದ್ಯಾಪಿ ಕಿಂವದನ್ತೀ ವಿದ್ಯತೇ | 16 ಏಕಾದಶ ಶಿಷ್ಯಾ ಯೇಶುನಿರೂಪಿತಾಗಾಲೀಲಸ್ಯಾದ್ರಿಂ ಗತ್ತಾ 17 ತತ್ರ ತಂ
ಸಂವೀಕ್ಷ್ಯ ಪ್ರಣೇಮುಃ, ಕಿನ್ನು ಕೇಚಿತ್ ಸನ್ನಿಗ್ಧವನ್ತಃ | 18 ಯೇಶುಸ್ತೇಷಾಂ ಸಮೀಪಮಾಗತ್ಯ ವ್ಯಾಹೃತವಾನ್, ಸ್ವರ್ಗಮೇದಿನ್ನೋಃ
ಸರ್ವ್ವಾಧಿಪತಿತ್ವಭಾರೋ ಮಯ್ಯರ್ಪಿತ ಆಸ್ಟೇ | 19 ಅತೋ ಯೂಯಂ ಪ್ರಯಾಯ ಸರ್ವ್ವದೇಶೀಯಾನ್ ಶಿಷ್ಯಾನ್ ಕೃತ್ವಾ
ಪಿತುಃ ಪುತ್ರಸ್ಯ ಪವಿತ್ರಸ್ಯಾತ್ಮನಶ್ಚ ನಾಮ್ನಾ ತಾನವಗಾಹಯತ; ಅಹಂ ಯುಷ್ಮಾನ್ ಯದ್ಯದಾದಿಶಂ ತದಪಿ ಪಾಲಯಿತುಂ
ತಾನುಪಾದಿಶತ | 20 ಪಶ್ಯತ, ಜಗದನ್ತಂ ಯಾವತ್ ಸದಾಹಂ ಯುಷ್ಮಾಭಿಃ ಸಾಕಂ ತಿಷ್ಯಾಮಿ | ಇತಿ | (aiṅ g165)

ಮಾರ್ಕಃ

1 ಈಶ್ವರಪುತ್ರಸ್ಯ ಯೀಶುಖ್ರಿಷ್ಟಸ್ಯ ಸುಸಂವಾದಾರಮ್ಭಃ | 2 ಭವಿಷ್ಯದ್ವಾದಿನಾಂ ಗ್ರನ್ನೇಷು ಲಿಪಿರಿತ್ಯಮಾಸ್ತೇ, ಪಶ್ಯ ಸ್ವಕೀಯದೂತನ್ನು ತವಾಗ್ರೇ ಪ್ರೇಷಯಾಮ್ಯಹಮ್ | ಗತ್ವಾ ತ್ವದೀಯಪನ್ನಾನಂ ಸ ಹಿ ಪರಿಷ್ಕರಿಷ್ಯತಿ | 3 "ಪರಮೇಶಸ್ಯ ಪನ್ನಾನಂ ಪರಿಷ್ಕುರುತ ಸರ್ವತಃ | ತಸ್ಯ ರಾಜಪಥಇಷ್ಟಿವ ಸಮಾನಂ ಕುರುತಾಧುನಾ | " ಇತ್ಯೇತತ್ ಪ್ರಾನ್ಸರೇ ವಾಕ್ಯಂ ವದತಃ ಕಸ್ಯಚಿದ್ರವಃ | | 4 ಸಏವ ಯೋಹನ್ ಪ್ರಾನ್ಸರೇ ಮಜ್ಜಿತವಾನ್ ತಥಾ ಪಾಪಮಾರ್ಜನನಿಮಿತ್ತಂ ಮನೋವ್ಯಾಪ್ತಕಮಜ್ಜನಸ್ಯ ಕಥಾಞ್ಚ ಪ್ರಚಾರಿತವಾನ್ | 5 ತತೋ ಯಿಹೂದಾದೇಶಯಿರೂಶಾಲಮ್ಮಗರನಿವಾಸಿನಃ ಸರ್ವೇ ಲೋಕಾ ಬಹಿ ಭೂತ್ವಾ ತಸ್ಯ ಸಮೀಪಮಾಗತ್ಯ ಸ್ನಾನಿ ಸ್ನಾನಿ ಪಾಪಾನ್ಯಜ್ಞೇಕೃತ್ಯ ಯದ್ಧನನದ್ಯಾಂ ತೇನ ಮಜ್ಜಿತಾ ಬಭೂವುಃ | 6 ಅಸ್ಯ ಯೋಹನಃ ಪರಿಧೇಯಾನಿ ಕ್ರಮೇಲಕಲೋಮಜಾನಿ, ತಸ್ಯ ಕಟಿಬನ್ಧನಂ ಚರ್ಮ್ಯಜಾತಮ್, ತಸ್ಯ ಭಕ್ತ್ಯಾಣಿ ಚ ಶೂಕಕೀಟಾ ವನ್ಯಮಧೂನಿ ಚಾಸನ್ | 7 ಸ ಪ್ರಚಾರಯನ್ ಕಥಯಾಞ್ಚಶ್ರೇ, ಅಹಂ ನಮ್ರೀಭೂಯ ಯಸ್ಯ ಪಾದುಕಾಬನ್ಧನಂ ಮೋಚಯಿತುಮಪಿ ನ ಯೋಗ್ಯೋಸ್ಮಿ, ತಾದ್ಯಶೋ ಮತ್ತೋ ಗುರುತರ ಏಕಃ ಪುರುಷೋ ಮತ್ಪಶ್ಯಾದಾಗಚ್ಛತಿ | 8 ಅಹಂ ಯುಷ್ಮಾನ್ ಜಲೇ ಮಜ್ಜಿತವಾನ್ ಕಿನ್ತು ಸ ಪವಿತ್ರ ಆತ್ಮಾನಿ ಸಂಮಜ್ಜಯಿಷ್ಯತಿ | 9 ಅಪರಞ್ಚ ತಸ್ಮಿನ್ನೇವ ಕಾಲೇ ಗಾಲೀಲ್ಯದೇಶಸ್ಯ ನಾಸರದ್ರಾಞ್ಚಮಾದ ಯೀಶುರಾಗತ್ಯ ಯೋಹನಾ ಯದ್ಧನನದ್ಯಾಂ ಮಜ್ಜಿತೋಽಭೂತ್ | 10 ಸ ಜಲಾದುತ್ಥಿತಮಾತ್ರೋ ಮೇಘದ್ವಾರಂ ಮುಕ್ತಂ ಕಪೋತವತ್ ಸ್ವಸ್ಯೋಪರಿ ಅವರೋಹನ್ನಮಾತ್ಮಾನಞ್ಚ ದೃಷ್ಟವಾನ್ | 11 ತ್ವಂ ಮಮ ಪ್ರಿಯಃ ಪುತ್ರಸ್ಯಯ್ಯೇವ ಮಮಮಹಾಸನ್ನೋಷ ಇಯಮಾಕಾಶೀಯಾ ವಾಣೀ ಬಭೂವ | 12 ತಸ್ಮಿನ್ ಕಾಲೇ ಆತ್ಮಾ ತಂ ಪ್ರಾನ್ಸರಮದ್ಯಂ ನಿನಾಯ | 13 ಅಥ ಸ ಚತ್ವಾರಿಂಶದಿನಾನಿ ತಸ್ಮಿನ್ ಸ್ಥಾನೇ ವನ್ಯಪಶುಭಿಃ ಸಹ ತಿಷ್ಠನ್ ಶೈತಾನಾ ಪರೀಕ್ಷಿತಃ; ಪಶ್ಚಾತ್ ಸ್ವರ್ಗೀಯದೂತಾಸ್ತಂ ಸಿಷೇವಿರೇ | 14 ಅನನ್ಸರಂ ಯೋಹನಿ ಬನ್ಧನಾಲಯೇ ಬದ್ಧೇ ಸತಿ ಯೀಶು ಗಾಲೀಲ್ಯದೇಶಮಾಗತ್ಯ ಈಶ್ವರರಾಜ್ಯಸ್ಯ ಸುಸಂವಾದಂ ಪ್ರಚಾರಯನ್ ಕಥಯಾಮಾಸ, 15 ಕಾಲಃ ಸಮೂರ್ಣ ಈಶ್ವರರಾಜ್ಯಞ್ಚ ಸಮೀಪಮಾಗತಂ; ಅತೋಹೇತೋ ಯೂರ್ಯಂ ಮನಾಂಸಿ ವ್ಯಾವರ್ತಯದ್ಧಂ ಸುಸಂವಾದೇ ಚ ವಿಶ್ವಾಸಿತ | 16 ತದನನ್ಸರಂ ಸ ಗಾಲೀಲೀಯಸಮುದ್ರಸ್ಯ ತೀರೇ ಗಚ್ಛನ್ ಶಿಮೋನ್ ತಸ್ಯ ಭ್ರಾತಾ ಅನ್ವಿಯನಾಮಾ ಚ ಇಮೌ ದ್ವೌ ಜನೌ ಮತ್ಸ್ವಧಾರಿಣೌ ಸಾಗರಮಧ್ಯೇ ಜಾಲಂ ಪ್ರಕ್ಷಿಪನ್ತೌ ದೃಷ್ಟ್ವಾ ತಾವವದತ್, 17 ಯುವಾಂ ಮಮ ಪಶ್ಚಾದಾಗಚ್ಛತಂ, ಯುವಾಮಹಂ ಮನುಷ್ಯಧಾರಿಣೌ ಕರಿಷ್ಯಾಮಿ | 18 ತತಸ್ತೌ ತತ್ಕ್ಷಣಮೇವ ಜಾಲಾನಿ ಪರಿತ್ಯಜ್ಯ ತಸ್ಯ ಪಶ್ಚಾತ್ ಜಗ್ಮುಃ | 19 ತತಃ ಪರಂ ತತ್ಸ್ನಾನಾತ್ ಕಿಚ್ಛಿದ್ ದೂರಂ ಗತ್ವಾ ಸ ಸಿವದೀಪುತ್ರಯಾಕೂಬ್ ತದ್ವ್ಯಾತ್ಮಯೋಹನ್ ಚ ಇಮೌ ನೌಕಾಯಾಂ ಜಾಲಾನಾಂ ಜೀರ್ಣಮುದ್ಧಾರಯನ್ತೌ ದೃಷ್ಟ್ವಾ ತಾವಾಹೂಯತ್ | 20 ತತಸ್ತೌ ನೌಕಾಯಾಂ ವೇತನಭುಗ್ಃ ಸಹಿತಂ ಸ್ವಪಿತರಂ ವಿಹಾಯ ತತ್ಪಶ್ಯಾದೀಯತುಃ | 21 ತತಃ ಪರಂ ಕಫರ್ನಾಹೂಮ್ನಾಮಕಂ ನಗರಮುಪಸ್ಥಾಯ ಸ ವಿಶ್ರಾಮದಿವಸೇ ಭಜನಗ್ರಹಂ ಪ್ರವಿಶ್ಯ ಸಮುಪದಿದೇಶ | 22 ತಸ್ಯೋಪದೇಶಾಲೋಕಾ ಆಶ್ಚರ್ಯ್ಯಂ ಮೇನಿರೇ ಯತಃ ಸೋಧ್ಯಾಪಕಾಇವ ನೋಪದಿಶನ್ ಪ್ರಭಾವವಾನಿವ ಪ್ರೋಪದಿದೇಶ | 23 ಅಪರಞ್ಚ ತಸ್ಮಿನ್ ಭಜನಗೃಹೇ ಅಪವಿತ್ರಭೂತೇನ ಗ್ರಸ್ತ ಏಕೋ ಮಾನುಷ ಆಸೀತ್ | ಸ ಚೀತ್ಯಬ್ಧಂ ಕೃತ್ವಾ ಕಥಯಾಞ್ಚಕೇ 24 ಭೋ ನಾಸರತೀಯ ಯೀಶೋ ತ್ವಮಸ್ಮಾನ್ ತ್ವಜ, ತ್ವಯಾ ಸಹಾಸ್ಮಾಕಂ ಕಃ ಸಮ್ಭನ್ತಃ? ತ್ವಂ ಕಿಮಸ್ಮಾನ್ ನಾಶಯಿತುಂ ಸಮಾಗತಃ? ತ್ವಮೀಶ್ವರಸ್ಯ ಪವಿತ್ರಲೋಕ ಇತ್ಯಹಂ ಜಾನಾಮಿ | 25 ತದಾ ಯೀಶುಸ್ತಂ ತರ್ಪಯಿತ್ವಾ ಜಗಾದ ತೂಷ್ಣೀಂ ಭವ ಇತೋ ಬಹಿರ್ಭವ ಚ | 26 ತತಃ ಸೋಽಪವಿತ್ರಭೂತಸ್ತಂ ಸಮ್ಮೀಡ್ಯ ಅತ್ಯುಚ್ಯಶ್ಚೀತ್ಯತ್ಯ ನಿರ್ಜಗಾಮ | 27 ತೇನೈವ ಸರ್ವೇ ಚಮತ್ಕೃತ್ಯ ಪರಸ್ಪರಂ ಕಥಯಾಞ್ಚಕ್ರೀರ, ಅಹೋ ಕಿಮಿದಂ? ಕೀದೃಶೋಽಯಂ ನವ್ಯ ಉಪದೇಶಃ? ಅನೇನ ಪ್ರಭಾವೇನಾಪವಿತ್ರಭೂತೇಷ್ವಾಜ್ಞಾಪಿತೇಷು ತೇ ತದಾಜ್ಞಾನುಪತ್ತಿನೋ ಭವನ್ತಿ | 28 ತದಾ ತಸ್ಯ ಯಶೋ ಗಾಲೀಲಚ್ಛತುರ್ದಿಕ್ಸ ಸರ್ವದೇಶಾನ್ ವ್ಯಾಪ್ತೋತ್ | 29 ಅಪರಞ್ಚ ತೇ ಭಜನಗೃಹಾದ್ ಬಹಿ ಭೂತ್ವಾ ಯಾಕೂಬ್ಯೋಹನ್ಯಾಂ ಸಹ ಶಿಮೋನ್ ಅನ್ವಿಯಸ್ಯ ಚ ನಿವೇಶನಂ ಪ್ರವಿವಿಶುಃ | 30 ತದಾ ಪಿತರಸ್ಯ ಶ್ವಶೂರ್ಜರಪೀಡಿತಾ ಶಯ್ಯಾಯಾಮಾಸ್ಯ ಇತಿ ತೇ ತಂ ರುಟಿತಿ ವಿಜ್ಞಾಪಯಾಞ್ಚುಃ | 31 ತತಃ ಸ ಆಗತ್ಯ ತಸ್ಯಾ ಹಸ್ತಂ ಧೃತ್ವಾ ತಾಮುದಸ್ಥಾಪಯತ್; ತದೈವ ತಾಂ ಜ್ವರೋಽತ್ಯಾಕ್ಷೀತ್ ತತಃ ಪರಂ ಸಾ ತಾನ್ ಸಿಷೇವೇ | 32 ಅಥಾಸ್ತಂ ಗತೇ ರವೌ ಸನ್ಯಾಕಾಲೇ ಸತಿ ಲೋಕಾಸ್ತತ್ಸಮೀಪಂ ಸರ್ವಾನ್ ರೋಗಿಣೋ ಭೂತಧೃತಾಂಶ್ಚ ಸಮಾನಿನ್ಯುಃ | 33 ಸರ್ವೇ ನಾಗರಿಕಾ ಲೋಕಾ ದ್ವಾರಿ ಸಂಮಿಲಿತಾಶ್ಚ | 34 ತತಃ ಸ ನಾನಾವಿಧರೋಗಿಣೋ ಬಹೂನ್ ಮನುಜಾನರೋಗಿಣಶ್ಚಕಾರ ತಥಾ ಬಹೂನ್ ಭೂತಾನ್ ತ್ಯಾಜಯಾಞ್ಚಕಾರ ತಾನ್ ಭೂತಾನ್ ಕಿಮಪಿ ವಾಕ್ಯಂ ವಕ್ತುಂ ನಿಷೀದಧ ಚ ಯತೋಹೇತೋಸ್ತೇ ತಮಜಾನನ್ | 35 ಅಪರಞ್ಚ ಸೋಽತಿಪ್ರತ್ಯೂಷೇ ವಸ್ತುತಸ್ತು ರಾತ್ರಿಶೇಷೇ ಸಮುತ್ಥಾಯ

ಬಹಿರ್ಭೂಯ ನಿರ್ಜನಂ ಸ್ಥಾನಂ ಗತ್ವಾ ತತ್ರ ಪ್ರಾರ್ಥಯಾಚ್ಛ್ರೇ | 36 ಅನನ್ದರಂ ಶಿಮೋನ್ ತತ್ರಜ್ಞಿನಶ್ಚ ತಸ್ಯ ಪಶ್ಚಾದ್ ಗತವನ್ಃ | 37 ತದುದ್ದೇಶಂ ಪ್ರಾಪ್ಯ ತಮವದನ್ ಸರ್ವೇ ಲೋಕಾಸ್ತಾಂ ಮೃಗಯನ್ತೇ | 38 ತದಾ ಸೋಽಕಥಯತ್ ಆಗಚ್ಛತ ವಯಂ ಸಮೀಪಸ್ಥಾನಿ ನಗರಾಣಿ ಯಾಮಃ, ಯತೋಽಹಂ ತತ್ರ ಕಥಾಂ ಪ್ರಚಾರಯಿತುಂ ಬಹಿರಾಗಮಮ್ | 39 ಅಥ ಸ ತೇಷಾಂ ಗಾಲೀಲ್ಯದೇಶಸ್ಯ ಸರ್ವೇಷು ಭಜನಗೃಹೇಷು ಕಥಾಃ ಪ್ರಚಾರಯಾಚ್ಛ್ರೇ ಭೂತಾನತ್ಯಾಜಯಿಷ್ಯ | 40 ಅನನ್ದರಮೇಕಃ ಕುಷ್ಠೀ ಸಮಾಗತ್ಯ ತತ್ರಮ್ನುಖೇ ಜಾನುಪಾತಂ ವಿನಯಿಷ್ಯ ಕೃತ್ವಾ ಕಥಿತವಾನ್ ಯದಿ ಭವಾನ್ ಇಚ್ಛತಿ ತರ್ಹಿ ಮಾಂ ಪರಿಷ್ಕೃತ್ವಂ ಶಕ್ನೋತಿ | 41 ತತಃ ಕೃಪಾಲು ಯೀಶುಃ ಕಶೌ ಪ್ರಸಾರ್ಯೌ ತಂ ಸ್ವಷ್ಟ್ವಾ ಕಥಯಾಮಾಸ 42 ಮಮೇಚ್ಛಾ ವಿದ್ಯತೇ ತ್ವಂ ಪರಿಷ್ಕೃತೋ ಭವ | ಏತತ್ಕಥಾಯಾಃ ಕಥನಮಾತ್ರಾತ್ ಸ ಕುಷ್ಠೀ ರೋಗಾನ್ಮುಕ್ತಃ ಪರಿಷ್ಕೃತೋಽಭವತ್ | 43 ತದಾ ಸ ತಂ ವಿಸೃಜನ್ ಗಾಢಮಾದಿಶ್ಯ ಜಗದಾ 44 ಸಾವಧಾನೋ ಭವ ಕಥಾಮಿಮಾಂ ಕಮಪಿ ಮಾ ವದ; ಸ್ವಾತ್ಮಾನಂ ಯಾಜಕಂ ದರ್ಶಯ, ಲೋಕೇಭ್ಯಃ ಸ್ವಪರಿಷ್ಕೃತೇಃ ಪ್ರಮಾಣದಾನಾಯ ಮೂಸಾನಿಣೀತಂ ಯದ್ಧಾನಂ ತದುತ್ಸೃಜಸ್ವ ಚ | 45 ಕಿನ್ನು ಸ ಗತ್ವಾ ತತ್ ಕರ್ಮ್ಯ ಇತ್ಥಂ ವಿಸ್ತಾರ್ಯ ಪ್ರಚಾರಯಿತುಂ ಪ್ರಾರೇಭೇ ತೇನ್ಯಿವ ಯೀಶುಃ ಪುನಃ ಸಪ್ರಕಾಶಂ ನಗರಂ ಪ್ರವೇಷ್ಯುಂ ನಾಶಕ್ನೋತ್ ತತೋಹೇತೋರ್ಬಹಿಃ ಕಾನನಸ್ಥಾನೇ ತಸ್ಯಾಃ; ತಥಾಪಿ ಚತುರ್ಧಿಗ್ಧ್ಯೋ ಲೋಕಾಸ್ತಸ್ಯ ಸಮೀಪಮಾಯಯುಃ |

2 ತದನನ್ದರಂ ಯೀಶೈ ಕತಿಪಯದಿನಾನಿ ವಿಲಮ್ಬ್ಯ ಪುನಃ ಕರ್ಫನಾಹೂಮ್ನುಗರಂ ಪ್ರವಿಷ್ಟೇ ಸ ಗೃಹ ಆಸ್ತ ಇತಿ ಕಿಂವದನ್ತ್ವಾ ತತ್ಕ್ಷಣಂ ತತ್ಕ್ಷಮೀಪಂ ಬಹವೋ ಲೋಕಾ ಆಗತ್ಯ ಸಮುಪತಸ್ತುಃ, 2 ತಸ್ಮಾದ್ ಗೃಹಮದ್ಯೇ ಸರ್ವೇಷಾಂ ಕೃತೇ ಸ್ಥಾನಂ ನಾಭವದ್ ದ್ವಾರಸ್ಯ ಚತುರ್ಧಿಕ್ಷಪಿ ನಾಭವತ್, ತತ್ಕಾಲೇ ಸ ತಾನ್ ಪ್ರತಿ ಕಥಾಂ ಪ್ರಚಾರಯಾಚ್ಛ್ರೇ | 3 ತತಃ ಪರಂ ಲೋಕಾಶ್ಚತುರ್ಭಿರ್ಮಾರ್ಗೈರೇಕಂ ಪಕ್ಷಾಫಾತಿನಂ ವಾಹಯಿತ್ವಾ ತತ್ಕ್ಷಮೀಪಮ್ ಆನಿನ್ಯುಃ | 4 ಕಿನ್ನು ಜನಾನಾಂ ಬಹುತ್ವಾತ್ ತಂ ಯೀಶೋಃ ಸಮ್ನುಖಮಾನೇತುಂ ನ ಶಕ್ನುವನ್ನೋ ಯಿಸ್ಸಿನ್ ಸ್ಥಾನೇ ಸ ಆಸ್ತೇ ತದುಪರಿಗೃಹಪೃಷ್ಠಂ ಖನಿತ್ವಾ ಛಿದ್ರಂ ಕೃತ್ವಾ ತೇನ ಮಾರ್ಗೇಣ ಸಶಯ್ಯಂ ಪಕ್ಷಾಫಾತಿನಮ್ ಅವರೋಹಯಾಮಾಸುಃ | 5 ತತೋ ಯೀಶುಸ್ತೇಷಾಂ ವಿಶ್ವಾಂ ದೃಷ್ಟ್ವಾ ತಂ ಪಕ್ಷಾಫಾತಿನಂ ಬಭಾಷೇ ಹೇ ವತ್ಸ ತವ ಪಾಪಾನಾಂ ಮಾರ್ಜನಂ ಭವತು | 6 ತದಾ ಕಿಯನ್ನೋಽಧ್ಯಾಪಕಾಸ್ತತ್ರೋಪವಿಶನ್ನೋ ಮನೋಭಿ ವಿತರ್ಕಯಾಚ್ಛಕ್ರುಃ, ಏಷ ಮನುಷ್ಯ ಏತಾದೃಶೀಮೀಶ್ವರನಿನ್ದಾಂ ಕಥಾಂ ಕುತಃ ಕಥಯತಿ? 7 ಈಶ್ವರಂ ವಿನಾ ಪಾಪಾನಿ ಮಾರ್ಷ್ಯಂ ಕಸ್ಯ ಸಾಮರ್ಥ್ಯಮ್ ಆಸ್ತೇ? 8 ಇತ್ಥಂ ತೇ ವಿತರ್ಕಯನ್ತಿ ಯೀಶುಸ್ತತ್ಕ್ಷಣಂ ಮನಸಾ ತದ್ ಬುದ್ಧ್ವಾ ತಾನವದದ್ ಯೂಯಮನ್ತಃಕರಣೈಃ ಕುತ ಏತಾನಿ ವಿತರ್ಕಯಥ? 9 ತದನನ್ದರಂ ಯೀಶುಸ್ತತ್ಸ್ಥಾನಾತ್ ಪುನಃ ಸಮುದ್ರತಟಂ ಯಯೌ; ಲೋಕನಿವಹೇ ತತ್ಕ್ಷಮೀಪಮಾಗತೇ ಸ ತಾನ್ ಸಮುಪದಿದೇಶ | 10 ಕಿನ್ನು ಪೃಥಿವ್ಯಾಂ ಪಾಪಾನಿ ಮಾರ್ಷ್ಯಂ ಮನುಷ್ಯಪುತ್ರಸ್ಯ ಸಾಮರ್ಥ್ಯಮಸ್ತಿ, ಏತದ್ ಯುಷ್ಮಾನ್ ಜ್ಞಾಪಯಿತುಂ (ಸ ತಸ್ಮೈ ಪಕ್ಷಾಫಾತೀನ ಕಥಯಾಮಾಸ) 11 ಉತ್ಪಿಷ್ಠ ತವ ಶಯ್ಯಾಂ ಗೃಹೀತ್ವಾ ಸ್ವಗೃಹಂ ಯಾಹಿ, ಅಹಂ ತ್ವಾಮಿದಮ್ ಆಜ್ಞಾಪಯಾಮಿ | 12 ತತಃ ಸ ತತ್ಕ್ಷಣಮ್ ಉತ್ಥಾಯ ಶಯ್ಯಾಂ ಗೃಹೀತ್ವಾ ಸರ್ವೇಷಾಂ ಸಾಕ್ಷಾತ್ ಜಗಾಮ; ಸರ್ವೇ ವಿಸ್ಮಿತಾ ಏತಾದೃಶಂ ಕರ್ಮ್ಯ ವಯಮ್ ಕದಾಪಿ ನಾಪಶ್ಯಾಮ, ಇಮಾಂ ಕಥಾಂ ಕಥಯಿತ್ವೇಶ್ವರಂ ಧನ್ಯಮಬ್ರವನ್ | 13 ತದನನ್ದರಂ ಯೀಶುಸ್ತತ್ಸ್ಥಾನಾತ್ ಪುನಃ ಸಮುದ್ರತಟಂ ಯಯೌ; ಲೋಕನಿವಹೇ ತತ್ಕ್ಷಮೀಪಮಾಗತೇ ಸ ತಾನ್ ಸಮುಪದಿದೇಶ | 14 ಅಥ ಗಚ್ಛನ್ ಕರಸಿಂಹಯಗೃಹ ಉಪವಿಷ್ಟಮ್ ಆಲೋಯಪುತ್ರಂ ಲೇವಿಂ ದೃಷ್ಟ್ವಾ ತಮಾಹೂಯ ಕಥಿತವಾನ್ ಮತ್ಪಶ್ಚಾತ್ ತ್ವಾಮಾಮಚ್ಛ ತತಃ ಸ ಉತ್ಥಾಯ ತತ್ಪಶ್ಚಾದ್ ಯಯೌ | 15 ಅನನ್ದರಂ ಯೀಶೌ ತಸ್ಯ ಗೃಹೇ ಭೋಕ್ತುಮ್ ಉಪವಿಷ್ಟೇ ಬಹವಃ ಕರಮಿಚ್ಛಯಿನಃ ಪಾಪಿನಶ್ಚ ತೇನ ತಚ್ಛಿಷ್ಯೈಶ್ಚ ಸಹೋಪವಿವಿಶುಃ, ಯತೋ ಬಹವಸ್ತತ್ಪಶ್ಚಾದಾಜಗ್ಮುಃ | 16 ತದಾ ಸ ಕರಮಿಚ್ಛಯಿಭಿಃ ಪಾಪಿಭಿಶ್ಚ ಸಹ ಖಾದತಿ, ತದ್ ದೃಷ್ಟ್ವಾಧ್ಯಾಪಕಾಃ ಫಿರೂಶಿನಶ್ಚ ತಸ್ಯ ಶಿಷ್ಯಾನೂಚುಃ ಕರಮಿಚ್ಛಯಿಭಿಃ ಪಾಪಿಭಿಶ್ಚ ಸಹಾಯಂ ಕುತೋ ಭುಂಕ್ತೇ ವಿವತಿ ಚ? 17 ತದ್ವಾಕ್ಯಂ ಶ್ರುತ್ವಾ ಯೀಶುಃ ಪ್ರತ್ಯುವಾಚ, ಅರೋಗಿಲೋಕಾನಾಂ ಚಿಕಿತ್ಸಕೇನ ಪ್ರಯೋಜನಂ ನಾಸ್ತಿ, ಕಿನ್ನು ರೋಗಿಣಾಮೇವ; ಅಹಂ ಧಾರ್ಮಿಕಾನಾಹ್ವಾತುಂ ನಾಗತಃ ಕಿನ್ನು ಮನೋ ವ್ಯಾವರ್ತಯಿತುಂ ಪಾಪಿನ ಏವ | 18 ತತಃ ಪರಂ ಯೋಹನಃ ಫಿರೂಶಿನಾಇಳ್ಳೋಪವಾಸಾಚಾರಿಶಿಷ್ಯಾ ಯೀಶೋಃ ಸಮೀಪಮ್ ಆಗತ್ಯ ಕಥಯಾಮಾಸುಃ, ಯೋಹನಃ ಫಿರೂಶಿನಾಇಶಿಷ್ಯಾ ಉಪವಸನ್ನಿ ಕಿನ್ನು ಭವತಃ ಶಿಷ್ಯಾ ನೋಪವಸನ್ನಿ ಕಿಂ ಕಾರಣಮಸ್ಯ? 19 ತದಾ ಯೀಶುಸ್ತಾನ್ ಬಭಾಷೇ ಯಾವತ್ ಕಾಲಂ ಸಖಿಭಿಃ ಸಹ ಕನ್ಯಾಯಾ ವರಸ್ತಿಷ್ಯತಿ ತಾವತ್ಕಾಲಂ ತೇ ಕಿಮುಪವಸ್ತುಂ ಶಕ್ನುವನ್ತಿ? ಯಾವತ್ಕಾಲಂ ವರಸ್ತೇಃ ಸಹ ತಿಷ್ಯತಿ ತಾವತ್ಕಾಲಂ ತ ಉಪವಸ್ತುಂ ನ ಶಕ್ನುವನ್ತಿ | 20 ಯಿಸ್ಸಿನ್ ಕಾಲೇ ತೇಭ್ಯಃ ಸಕಾಶಾದ್ ವರೋ ನೇಷ್ಯತೇ ಸ ಕಾಲ ಆಗಚ್ಛತಿ, ತಸ್ಮಿನ್ ಕಾಲೇ ತೇ ಜನಾ ಉಪವತ್ಸನ್ತಿ | 21 ಕೋಪಿ

ಜನಃ ಪುರಾತನವಸ್ತ್ರೇ ನೂತನವಸ್ತ್ರಂ ನ ಸೀವ್ಯತಿ, ಯತೋ ನೂತನವಸ್ತ್ರೇಣ ಸಹ ಸೇವನೇ ಕೃತೇ ಜೀರ್ಣಂ ವಸ್ತ್ರಂ ಛಿದ್ರತೇ ತಸ್ಮಾತ್ ಪುನರ್ಮಹತ್ ಛಿದ್ರಂ ಜಾಯತೇ | 22 ಕೋಪಿ ಜನಃ ಪುರಾತನಕುತೂಷು ನೂತನಂ ದ್ರಾಕ್ಷಾರಸಂ ನ ಸ್ಥಾಪಯತಿ, ಯತೋ ನೂತನದ್ರಾಕ್ಷಾರಸಸ್ಯ ತೇಜಸಾ ತಾಃ ಕುತ್ವೋ ವಿದೀರ್ಯಗ್ನೇ ತತೋ ದ್ರಾಕ್ಷಾರಸಶ್ಚ ಪತತಿ ಕುತ್ವಶ್ಚ ನಶ್ಯನ್ತಿ, ಅತಃ ನೂತನದ್ರಾಕ್ಷಾರಸೋ ನೂತನಕುತೂಷು ಸ್ಥಾಪನೀಯಃ | 23 ತದನನ್ತರಂ ಯೀಶು ಯದಾ ವಿಶ್ರಾಮವಾರೇ ಶಸ್ತ್ರಕ್ಷೇತ್ರೇಣ ಗಚ್ಛತಿ ತದಾ ತಸ್ಯ ಶಿಷ್ಯಾ ಗಚ್ಛಂತಃ ಶಸ್ಯಮರ್ಜುರೀಶ್ಚೇತ್ತುಂ ಪ್ರವೃತ್ತಾಃ | 24 ಅತಃ ಫಿರೂಶಿನೋ ಯೀಶವೇ ಕಥಯಾಮಾಸುಃ ಪಶ್ಯತು ವಿಶ್ರಾಮವಾಸರೇ ಯತ್ ಕರ್ಮ ನ ಕರ್ತವ್ಯಂ ತದ್ ಇಮೇ ಕುತಃ ಕುರ್ವನ್ತಿ? 25 ತದಾ ಸ ತೇಭ್ಯೋಽಕಥಯತ್ ದಾಯೂದ್ ತತ್ಸಂಜ್ಞೇಶ್ಚ ಭಕ್ಷ್ಯಾಭಾವಾತ್ ಕ್ಷುಧಿತಾಃ ಸನ್ನೋ ಯತ್ ಕರ್ಮ ಕೃತವನ್ತಸ್ಯತ್ ಕಿಂ ಯುಷ್ಮಾಭಿ ನ ಪಠಿತಮ್? 26 ಅಬಿಯಾಧರ್ನಾಮಕೇ ಮಹಾಯಜಕತಾಂ ಕುರ್ವತಿ ಸ ಕಥಮೀಶ್ವರಸ್ಯಾವಾಸಂ ಪ್ರವಿಶ್ಯ ಯೇ ದರ್ಶನೀಯಪೂಷಾ ಯಾಜಕಾನ್ ವಿನಾನ್ಯಸ್ಯ ಕಸ್ಯಾಪಿ ನ ಭಕ್ಷ್ಯಾಸ್ತಾನೇವ ಬುಭುಜೇ ಸಜ್ಜಿಲೋಕೇಭ್ಯೋಽಪಿ ದದೌ | 27 ಸೋಽಪರಮಪಿ ಜಗಾದ, ವಿಶ್ರಾಮವಾರೋ ಮನುಷ್ಯಾರ್ಥಮೇವ ನಿರೂಪಿತೋಽಸ್ಮಿ ಕಿನ್ತು ಮನುಷ್ಯೋ ವಿಶ್ರಾಮವಾರಾರ್ಥಂ ನೈವ | 28 ಮನುಷ್ಯಪುತ್ರೋ ವಿಶ್ರಾಮವಾರಸ್ಯಾಪಿ ಪ್ರಭುರಾಸ್ಮೇ |

3 ಅನನ್ತರಂ ಯೀಶುಃ ಪುನರ್ಭಜನಗೃಹಂ ಪ್ರವಿಷ್ಟಸ್ತಸ್ಮಿನ್ ಸ್ಥಾನೇ ಶುಷ್ಕಹಸ್ತ ಏಕೋ ಮಾನವ ಆಸೀತ್ | 2 ಸ ವಿಶ್ರಾಮವಾರೇ ತಮರೋಗಿಣಂ ಕರಿಷ್ಯತಿ ನವೇತ್ಯತ್ರ ಬಹವಸ್ತಮ್ ಅಪವದಿತುಂ ಛಿದ್ರಮಪೇಕ್ಷಿತವನ್ತಃ | 3 ತದಾ ಸ ತಂ ಶುಷ್ಕಹಸ್ತಂ ಮನುಷ್ಯಂ ಜಗಾದ ಮದ್ಯಸ್ಯಾನೇ ತ್ವಮುತ್ತಿಷ್ಠ | 4 ತತಃ ಪರಂ ಸ ತಾನ್ ಪಪ್ರಚ್ಛ ವಿಶ್ರಾಮವಾರೇ ಹಿತಮಹಿತಂ ತಥಾ ಹಿ ಪ್ರಾಣರಕ್ಷಾ ವಾ ಪ್ರಾಣನಾಶ ಏಷಾಂ ಮದ್ಯೇ ಕಿಂ ಕರಣೀಯಂ? ಕಿನ್ತು ತೇ ನೀಶಬ್ಧಾಸ್ತಸ್ಯಃ | 5 ತದಾ ಸ ತೇಷಾಮನ್ತಃಕರಣಾನಾಂ ಕಾಠಿನ್ಯಾದ್ಯೇತೋ ದುಃಖಿತಃ ಕ್ರೋಧಾತ್ ಚರ್ತುರಶೋ ದೃಷ್ಟವಾನ್ ತಂ ಮಾನುಷಂ ಗದಿತವಾನ್ ತಂ ಹಸ್ತಂ ವಿಸ್ತಾರಯ, ತತಸ್ತೇನ ಹಸ್ತೇ ವಿಸ್ತೇ ತದ್ಯಸ್ಮೋಽನ್ಯಹಸ್ತವದ್ ಅರೋಗೋ ಜಾತಃ | 6 ಅಥ ಫಿರೂಶಿನಃ ಪ್ರಸ್ಥಾಯ ತಂ ನಾಶಯಿತುಂ ಹೇರೋದೀಯೈಃ ಸಹ ಮನ್ತ್ರಯಿತುಮಾರೇಭಿರೇ | 7 ಅತಃ ಯೀಶುಸ್ತತ್ಸಾನ್ ಪರಿತ್ಯಜ್ಯ ಶಿಷ್ಯೈಃ ಸಹ ಪುನಃ ಸಾಗರಸಮೀಪಂ ಗತಃ; 8 ತತೋ ಗಾಲೀಲ್ಯಿಹೂದಾ-ಯಿರೂಶಾಲಮ್-ಇದೋಮ್-ಯುರ್ದನ್ವದೀಪಾರಸ್ಯಾನೇಭ್ಯೋ ಲೋಕಸಮೂಹಸ್ತಸ್ಯ ಪಶ್ಯಾದ್ ಗತಃ; ತದನ್ಯಃ ಸೋರಸೀದನೋಃ ಸಮೀಪವಾಸಿಲೋಕಸಮೂಹಶ್ಚ ತಸ್ಯ ಮಹಾಕರ್ಮಣಾಂ ವಾರ್ತಂ ಶ್ರುತ್ವಾ ತಸ್ಯ ಸನ್ನಿಧಿಮಾಗತಃ | 9 ತದಾ ಲೋಕಸಮೂಹಶ್ಚೇತ್ ತಸ್ಮೋಪರಿ ಪತತಿ ಇತ್ಯಾಶ್ಚ್ಯ ಸ ನಾವಮೇಕಾಂ ನಿಕಟೇ ಸ್ಥಾಪಯಿತುಂ ಶಿಷ್ಯಾನಾದಿಷ್ಟವಾನ್ | 10 ಯತೋಽನೇಕಮನುಷ್ಯಾಣಾಮಾರೋಗ್ಯಕರಣಾದ್ ವ್ಯಾಧಿಗ್ರಸ್ತಾಃ ಸರ್ವೇ ತಂ ಸ್ತುಷ್ಯುಂ ಪರಸ್ಪರಂ ಬಲೇನ ಯತ್ಸವನ್ತಃ | 11 ಅಪರಙ್ಕು ಅಪವಿತ್ರಭೂತಾಸ್ತಂ ದೃಷ್ಟ್ವಾ ತಚ್ಚರಣಯೋಃ ಪತಿತ್ವಾ ಪ್ರೋಚ್ಯಃ ಪ್ರೋಚುಃ, ತ್ವಮೀಶ್ವರಸ್ಯ ಪುತ್ರಃ | 12 ಕಿನ್ತು ಸ ತಾನ್ ದೃಢಮ್ ಅಜ್ಞಾಪ್ಯ ಸ್ತಂ ಪರಿಚಾಯಿತುಂ ನಿಷಿದ್ಧವಾನ್ | 13 ಅನನ್ತರಂ ಸ ಪರ್ವತಮಾರುಹ್ಯ ಯಂ ಯಂ ಪ್ರತಿಚ್ಛಾ ತಂ ತಮಾಹೂತವಾನ್ ತತಸ್ತೇ ತತ್ಸಮೀಪಮಾಗತಾಃ | 14 ತದಾ ಸ ದ್ವಾದಶಜನಾನ್ ಸ್ವೇನ ಸಹ ಸ್ಥಾತುಂ ಸುಸಂವಾದಪ್ರಚಾರಾಯ ಪ್ರೇರಿತಾ ಭವಿತುಂ 15 ಸರ್ವಪ್ರಕಾರವ್ಯಾಧೀನಾಂ ಶಮನಕರಣಾಯ ಪ್ರಭಾವಂ ಪ್ರಾಪ್ತುಂ ಭೂತಾನ್ ತ್ಯಾಜಯಿತುಂ ನಿಿಯುಕ್ತವಾನ್ | 16 ತೇಷಾಂ ನಾಮಾನೀಮಾನಿ, ಶಿಮೋನ್ ಸಿವದಿಪುತ್ರೋ 17 ಯಾಕೂಬ್ ತಸ್ಯ ಭ್ರಾತಾ ಯೋಹನ್ ಚ ಅನ್ವಿಯಃ ಫಿಲಿಪೋ ಬರ್ಥಲಮಯಃ, 18 ಮಥೀ ಥೋಮಾ ಚ ಅಲ್ಪೀಯಪುತ್ರೋ ಯಾಕೂಬ್ ಥದ್ವೀಯಃ ಕಿನಾನೀಯಃ ಶಿಮೋನ್ ಯಸ್ತಂ ಪರಹಸ್ತೇಷ್ಟರ್ಪಯಿಷ್ಯತಿ ಸ ಈಷ್ಠರಿಯೋತೀಯಯಿಹೂದಾಶ್ಚ | 19 ಶಿಮೋನೇ ಪಿತರ ಇತ್ಯುಪನಾಮ ದದೌ ಯಾಕೂಬ್ಯೋಹನ್ಯಾಂ ಚ ಬಿನೇರಿಗಿಶ್ ಅರ್ಥತೋ ಮೇಘನಾದಪುತ್ರಾಬಿತ್ಯುಪನಾಮ ದದೌ | 20 ಅನನ್ತರಂ ತೇ ನಿವೇಶನಂ ಗತಾಃ, ಕಿನ್ತು ತತ್ರಾಪಿ ಪುನರ್ಮಹಾನ್ ಜನಸಮಾಗಮೋ ಽಭವತ್ ತಸ್ಮಾತ್ತೇ ಭೋಕ್ತುಮಷ್ಟವಕಾಶಂ ನ ಪ್ರಾಪ್ತಾಃ | 21 ತತಸ್ತಸ್ಯ ಸುಹೃಲ್ಲೋಕಾ ಇಮಾಂ ವಾರ್ತಾಂ ಪ್ರಾಪ್ಯ ಸ ಹತಜ್ಞಾನೋಭೂದ್ ಇತಿ ಕಥಾಂ ಕಥಯಿತ್ವಾ ತಂ ದೃಶ್ಯಾನೇತುಂ ಗತಾಃ | 22 ಅಪರಙ್ಕು ಯಿರೂಶಾಲಮ ಆಗತಾ ಯೇ ಯೇಽಧ್ಯಾಪಕಾಸ್ಮೇ ಜಗದುರಯಂ ಪುರುಷೋ ಭೂತಪತ್ಯಾಬಿಷ್ಟಸ್ಮೇನ ಭೂತಪತಿನಾ ಭೂತಾನ್ ತ್ಯಾಜಯತಿ | 23 ತತಸ್ತಾನಾಹೂಯ ಯೀಶು ದ್ಯುಷ್ಟಾನ್ವೈಃ ಕಥಾಂ ಕಥಿತವಾನ್ ಶೈತಾನ್ ಕಥಂ ಶೈತಾನ್ ತ್ಯಾಜಯಿತುಂ ಶಕ್ನೋತಿ? 24 ಕಿನ್ತು ರಾಜ್ಯಂ ಯದಿ ಸ್ವವಿರೋಧೇನ ಪೃಥಗ್ ಭವತಿ ತರ್ಹಿ ತದ್ ರಾಜ್ಯಂ ಸ್ಥಿರಂ ಸ್ಥಾತುಂ ನ ಶಕ್ನೋತಿ | 25 ತಥಾ ಕಸ್ಯಾಪಿ ಪರಿವಾರೋ ಯದಿ ಪರಸ್ಪರಂ ವಿರೋಧೀ ಭವತಿ ತರ್ಹಿ ಸೋಪಿ ಪರಿವಾರಃ ಸ್ಥಿರಂ ಸ್ಥಾತುಂ ನ ಶಕ್ನೋತಿ | 26 ತದ್ವತ್ ಶೈತಾನ್ ಯದಿ ಸ್ವವಿಪಕ್ಷತಯಾ ಉತ್ತಿಷ್ಠನ್ ಭವತಿ ತರ್ಹಿ ಸೋಪಿ

ಸ್ಥಿರಂ ಸ್ಥಾತುಂ ನ ಶಕ್ನೋತಿ ಕಿನ್ದೂಚ್ಛಿನ್ನೋ ಭವತಿ | 27 ಅಪರಂ ಪ್ರಬಲಂ ಜನಂ ಪ್ರಥಮಂ ನ ಬದ್ಧಾ ಕೋಪಿ ತಸ್ಯ ಗೃಹಂ ಪ್ರವಿಶ್ಯ
 ದ್ರವ್ಯಾಣಿ ಲುಣ್ಣಯಿತುಂ ನ ಶಕ್ನೋತಿ, ತಂ ಬದ್ಧವ್ಯವ ತಸ್ಯ ಗೃಹಸ್ಯ ದ್ರವ್ಯಾಣಿ ಲುಣ್ಣಯಿತುಂ ಶಕ್ನೋತಿ | 28 ಅತೋಹೇತೋ
 ಯುಷ್ಮಭ್ಯಮಹಂ ಸತ್ಯಂ ಕಥಯಾಮಿ ಮನುಷ್ಯಾಣಾಂ ಸನ್ತಾನಾ ಯಾನಿ ಯಾನಿ ಪಾಪಾನೀಶ್ವರನಿನ್ದಾಙ್ಗು ಕುರ್ವನ್ತಿ ತೇಷಾಂ
 ತತ್ಪರ್ವೇಷಾಮಪರಾಧಾನಾಂ ಕ್ಷಮಾ ಭವಿತುಂ ಶಕ್ನೋತಿ, 29 ಕಿನ್ತು ಯಃ ಕಶ್ಚಿತ್ ಪವಿತ್ರಮಾತ್ಮಾನಂ ನಿನ್ದತಿ ತಸ್ಯಾಪರಾಧಸ್ಯ
 ಕ್ಷಮಾ ಕದಾಪಿ ನ ಭವಿಷ್ಯತಿ ಸೋನನ್ದದಣ್ಣಸ್ಯಾರ್ಹೋ ಭವಿಷ್ಯತಿ | (aiṅ g165, aiṅnios g166) 30 ತಸ್ಯಾಪವಿತ್ರಭೂತೋಽಸ್ಮಿ
 ತೇಷಾಮೇತತ್ಪ್ರಾಹೇತೋಃ ಸ ಇತ್ಯಂ ಕಥಿತವಾನ್ | 31 ಅಥ ತಸ್ಯ ಮಾತಾ ಭ್ರಾತೃಗಣಶ್ಚಾಗತ್ಯ ಬಹಿಸ್ಪಿಷ್ಠನತೋ ಲೋಕಾನ್
 ಪ್ರೇಷ್ಯ ತಮಾಹೂತವನ್ತಃ | 32 ತತಸ್ತತ್ಸನ್ನಿಧೌ ಸಮುಪವಿಷ್ಣು ಲೋಕಾಸ್ತಂ ಬಭಾಷೀರ ಪಶ್ಯ ಬಹಿಸ್ಪವ ಮಾತಾ ಭ್ರಾತರಶ್ಚ ತ್ವಾಮ್
 ಅನ್ವಿಚ್ಛನ್ತಿ | 33 ತದಾ ಸ ತಾನ್ ಪ್ರತ್ಯುವಾಚ ಮಮ ಮಾತಾ ಕಾ ಭ್ರಾತರೋ ವಾ ಕೇ? ತತಃ ಪರಂ ಸ ಸ್ವಮೀಪೋಪವಿಷ್ಣುನ್
 ಶಿಷ್ಯಾನ್ ಪ್ರತಿ ಅವಲೋಕನಂ ಕೃತ್ವಾ ಕಥಯಾಮಾಸ 34 ಪಶ್ಯತೈತೇ ಮಮ ಮಾತಾ ಭ್ರಾತರಶ್ಚ | 35 ಯಃ ಕಶ್ಚಿನ್ ಈಶ್ವರಸ್ಯೇಷ್ಣಾಂ
 ಕ್ರಿಯಾಂ ಕರೋತಿ ಸ ಏವ ಮಮ ಭ್ರಾತಾ ಭಗಿನೀ ಮಾತಾ ಚ |

4 ಅನನ್ದರಂ ಸ ಸಮುದ್ರತಟೇ ಪುನರುಪದೇಷ್ಣುಂ ಪ್ರಾರೇಭೇ, ತತಸ್ತತ್ರ ಬಹುಜನಾನಾಂ ಸಮಾಗಮಾತ್ ಸ ಸಾಗರೋಪರಿ
 ನೌಕಾಮಾರುಹ್ಯ ಸಮುಪವಿಷ್ಣುಃ; ಸರ್ವೇ ಲೋಕಾಃ ಸಮುದ್ರಕೂಲೇ ತಸ್ಯಃ | 2 ತದಾ ಸ ದೃಷ್ಟ್ವಾನ್ವಕಥಾಭಿ ಬ್ರಹ್ಮಹೂಪದಿಷ್ಯವಾನ್
 ಉಪದಿಶಂಶ್ಚ ಕಥಿತವಾನ್, 3 ಅವಧಾನಂ ಕುರುತ, ಏಕೋ ಬೀಜವಪ್ತಾ ಬೀಜಾನಿ ವಪ್ತುಂ ಗತಃ; 4 ವಪನಕಾಲೇ
 ಕಿಯನ್ವಿ ಬೀಜಾನಿ ಮಾರ್ಗಪಾಶ್ವೇ ಪತಿತಾನಿ, ತತ ಆಕಾಶೀಯಪಕ್ಷಿಣ ಏತ್ಯ ತಾನಿ ಚಖಾದುಃ | 5 ಕಿಯನ್ವಿ ಬೀಜಾನಿ
 ಸ್ವಲ್ಪಮೃತ್ತಿಕಾವತ್ಪಾಷಾಣಭೂಮೌ ಪತಿತಾನಿ ತಾನಿ ಮೃದೋಲ್ಪತ್ವಾತ್ ಶೀಘ್ರಮಜ್ಜುಕಿರಾನ್ವಿ; 6 ಕಿನ್ದೂದಿತೇ ಸೂರ್ಯೋ ದಗ್ಧಾನಿ
 ತಥಾ ಮೂಲಾನೋ ನಾಧೋಗತತ್ವಾತ್ ಶುಷ್ಕಾಣಿ ಚ | 7 ಕಿಯನ್ವಿ ಬೀಜಾನಿ ಕಣ್ಣುಕಿವನಮಧ್ಯೇ ಪತಿತಾನಿ ತತಃ ಕಣ್ಣುಕಾನಿ
 ಸಂವೃದ್ಧ್ಯ ತಾನಿ ಜಗ್ರಸುಸ್ತಾನಿ ನ ಚ ಫಲಿತಾನಿ | 8 ತಥಾ ಕಿಯನ್ವಿ ಬೀಜಾನ್ಯುತ್ಪಮಭೂಮೌ ಪತಿತಾನಿ ತಾನಿ ಸಂವೃದ್ಧ್ಯ
 ಫಲಾನ್ಯುತ್ಪಾದಿತಾನಿ ಕಿಯನ್ವಿ ಬೀಜಾನಿ ತ್ರಿಂಶದ್ಗುಣಾನಿ ಕಿಯನ್ವಿ ಷಷ್ಠಿಗುಣಾನಿ ಕಿಯನ್ವಿ ಶತಗುಣಾನಿ ಫಲಾನಿ ಫಲಿತವನ್ತಿ |
 9 ಅಥ ಸ ತಾನವದತ್ ಯಸ್ಯ ಶ್ರೋತುಂ ಕರ್ಣೌ ಸ್ಯಃ ಸ ಶೃಣೋತು | 10 ತದನನ್ದರಂ ನಿರ್ಜನಸಮಯೇ ತತ್ಸಜ್ಜಿನೋ
 ದ್ವಾದಶಶಿಷ್ಯಾಶ್ಚ ತಂ ತದ್ವಿಷ್ಣುನ್ವಾಕ್ಯಸ್ಯಾರ್ಥಂ ಪಪ್ರಚ್ಛಃ | 11 ತದಾ ಸ ತಾನುದಿತವಾನ್ ಈಶ್ವರರಾಜ್ಯಸ್ಯ ನಿಗೂಢವಾಕ್ಯಂ
 ಬೋಧ್ಯಂ ಯುಷ್ಮಾಕಮಧಿಕಾರೋಽಸ್ಮಿ; 12 ಕಿನ್ತು ಯೇ ವಹಿರ್ಭೂತಾಃ "ತೇ ಪಶ್ಯಂತಃ ಪಶ್ಯನ್ತಿ ಕಿನ್ತು ನ ಜಾನನ್ತಿ, ಶೃಣ್ವಂತಃ ಶೃಣ್ವನ್ತಿ
 ಕಿನ್ತು ನ ಬುದ್ಧ್ಯಂತೇ, ಚೇತ್ಯೈ ಮನಃಸು ಕದಾಪಿ ಪರಿವರ್ತಿತೇಷು ತೇಷಾಂ ಪಾಪಾನ್ಯಮೋಚಯಿಷ್ಯನ್ತಃ," ಅತೋಹೇತೋಸ್ತಾನ್
 ಪ್ರತಿ ದೃಷ್ಟ್ವಾನ್ವೇರೇವ ತಾನಿ ಮಯಾ ಕಥಿತಾನಿ | 13 ಅಥ ಸ ಕಥಿತವಾನ್ ಯೂಯಂ ಕಿಮೇತದ್ ದೃಷ್ಟ್ವಾನ್ವಾಕ್ಯಂ ನ
 ಬುದ್ಧ್ಯದ್ಧೇ? ತರ್ಹಿ ಕಥಂ ಸರ್ವಾನ್ ದೃಷ್ಟ್ವಾನ್ತಾನು ಭೋತ್ಸ್ಯದ್ಧೇ? 14 ಬೀಜವಪ್ತಾ ವಾಕ್ಯರೂಪಾಣಿ ಬೀಜಾನಿ ವಪತಿ; 15
 ತತ್ರ ಯೇ ಯೇ ಲೋಕಾ ವಾಕ್ಯಂ ಶೃಣ್ವನ್ತಿ, ಕಿನ್ತು ಶ್ರುತಮಾತ್ರಾತ್ ಶೈತಾನ್ ಶೀಘ್ರಮಾಗತ್ಯ ತೇಷಾಂ ಮನಃಸೂಪ್ತಾನಿ ತಾನಿ
 ವಾಕ್ಯರೂಪಾಣಿ ಬೀಜಾನ್ಯಪನಯಂತಿ ತವವ ಉಪ್ಪಬೀಜಮಾರ್ಗಪಾಶ್ವೇಸ್ವರೂಪಾಃ | 16 ಯೇ ಜನಾ ವಾಕ್ಯಂ ಶ್ರುತ್ವಾ ಸಹಸಾ
 ಪರಮಾನಂದೇನ ಗೃಹ್ಣನ್ತಿ, ಕಿನ್ತು ಹೃದಿ ಸ್ಥೈರ್ಯಾರ್ಭಾವಾತ್ ಕಿಚ್ಛೈತ್ ಕಾಲಮಾತ್ರಂ ತಿಷ್ಠನ್ತಿ ತತ್ಪಶ್ಯಾತ್ ತದ್ವಾಕ್ಯಹೇತೋಃ | 17
 ಕುತ್ರಚಿತ್ ಕ್ಷೇಶೇ ಉಪದ್ರವೇ ವಾ ಸಮುಪಸ್ಥಿತೇ ತದೈವ ವಿಷ್ಣುಂ ಪ್ರಾಪ್ನುವನ್ತಿ ತವವ ಉಪ್ಪಬೀಜಪಾಷಾಣಭೂಮಿಸ್ವರೂಪಾಃ | 18
 ಯೇ ಜನಾಃ ಕಥಾಂ ಶೃಣ್ವನ್ತಿ ಕಿನ್ತು ಸಾಂಸಾರಿಕೀ ಚಿನ್ತಾ ಧನಭ್ರಾನ್ವಿ ವಿಷಯಲೋಭಶ್ಚ ಏತೇ ಸರ್ವೇ ಉಪಸ್ಥಾನಾಂ ತಾಂ
 ಕಥಾಂ ಗ್ರಸನ್ತಿ ತತಃ ಮಾ ವಿಫಲಾ ಭವತಿ (aiṅ g165) 19 ತವವ ಉಪ್ಪಬೀಜಸಕಣ್ಣುಕಭೂಮಿಸ್ವರೂಪಾಃ | 20 ಯೇ ಜನಾ
 ವಾಕ್ಯಂ ಶ್ರುತ್ವಾ ಗೃಹ್ಣನ್ತಿ ತೇಷಾಂ ಕಸ್ಯ ವಾ ತ್ರಿಂಶದ್ಗುಣಾನಿ ಕಸ್ಯ ವಾ ಷಷ್ಠಿಗುಣಾನಿ ಕಸ್ಯ ವಾ ಶತಗುಣಾನಿ ಫಲಾನಿ ಭವನ್ತಿ
 ತವವ ಉಪ್ಪಬೀಜೋರ್ವರಭೂಮಿಸ್ವರೂಪಾಃ | 21 ತದಾ ಸೋಽಪರಮಪಿ ಕಥಿತವಾನ್ ಕೋಪಿ ಜನೋ ದೀಪಾಧಾರಂ
 ಪರಿತ್ಯಜ್ಯ ದೋಣಸ್ಯಾಧಃ ಖಟ್ಟಾಯಾ ಅಧೇ ವಾ ಸ್ಥಾಪಯಿತುಂ ದೀಪಮಾನಯಂತಿ ಕಿಂ? 22 ಅತೋಹೇತೋ ಯನ್ಮ
 ಪ್ರಕಾಶಯಿಷ್ಯತೇ ತಾದ್ಯಗ್ ಲುಕ್ಯಾಯಿತಂ ಕಿಮಪಿ ವಸ್ತು ನಾಸ್ತಿ; ಯದ್ ವ್ಯಕ್ತಂ ನ ಭವಿಷ್ಯತಿ ತಾದ್ಯಶಂ ಗುಪ್ತಂ ಕಿಮಪಿ
 ವಸ್ತು ನಾಸ್ತಿ | 23 ಯಸ್ಯ ಶ್ರೋತುಂ ಕರ್ಣೌ ಸ್ಯಃ ಸ ಶೃಣೋತು | 24 ಅಪರಮಪಿ ಕಥಿತವಾನ್ ಯೂಯಂ ಯದ್ ಯದ್
 ವಾಕ್ಯಂ ಶೃಣುಧ ತತ್ರ ಸಾವಧಾನಾ ಭವತ, ಯತೋ ಯೂಯಂ ಯೇನ ಪರಿಮಾಣೇನ ಪರಿಮಾಥ ತೇನೈವ ಪರಿಮಾಣೇನ
 ಯುಷ್ಮದರ್ಥಮಪಿ ಪರಿಮಾಸ್ಯತೇ; ಶ್ರೋತಾರೋ ಯೂಯಂ ಯುಷ್ಮಭ್ಯಮಧಿಕಂ ದಾಸ್ಯತೇ | 25 ಯಸ್ಯಾಶ್ರಯೇ ವರ್ಧತೇ

ತಸ್ಮೈ ಅಪರಮಪಿ ದಾಸ್ಯತೇ, ಕಿನ್ನು ಯಸ್ಯಾಶ್ರಯೇ ನ ವರ್ಧತೇ ತಸ್ಯ ಯತ್ ಕಿಚ್ಛಿದಸ್ತಿ ತದಪಿ ತಸ್ಮಾನ್ ನೇಷ್ಯತೇ | 26
 ಅನನ್ತರಂ ಸ ಕಥಿತವಾನ್ ಏಕೋ ಲೋಕಃ ಕ್ಷೇತ್ರೇ ಬೀಜಾನ್ಯುಪ್ಪಾ 27 ಜಾಗರಣನಿದಾಭ್ಯಾಂ ದಿವಾನಿಶಂ ಗಮಯತಿ, ಪರನ್ನು
 ತದ್ವೀಜಂ ತಸ್ಯಾಜ್ಞಾತರೂಪೇಣಾಜ್ಞಾರಯತಿ ವರ್ಧತೇ ಚ; 28 ಯತೋಹೇತೋಃ ಪ್ರಥಮತಃ ಪತ್ರಾಣಿ ತತಃ ಪರಂ ಕಣಿಶಾನಿ
 ತತ್ಪಶ್ಚಾತ್ ಕಣಿಶಪೂರ್ಣಾನಿ ಶಸ್ಯಾನಿ ಭೂಮಿಃ ಸ್ವಯಮುತ್ಪಾದಯತಿ; 29 ಕಿನ್ನು ಫಲೇಷು ಪಕ್ವೇಷು ಶಸ್ಯಂಕ್ಷೇದನಕಾಲಂ
 ಜ್ಞಾತ್ವಾ ಸ ತಕ್ಷಣಂ ಶಸ್ಯಾನಿ ಛಿನತ್ರಿ, ಅನೇನ ತುಲ್ಯಮೀಶ್ವರರಾಜ್ಯಂ | 30 ಪುನಃ ಸೋಽಕಥಯದ್ ಈಶ್ವರರಾಜ್ಯಂ ಕೇನ
 ಸಮಂ? ಕೇನ ವಸ್ತುನಾ ಸಹ ವಾ ತದುಪಮಾಸ್ಯಾಮಿ? 31 ತತ್ ಸರ್ವಪೈಕೇನ ತುಲ್ಯಂ ಯತೋ ಮದಿ ವಪನಕಾಲೇ
 ಸರ್ವಪಬೀಜಂ ಸರ್ವಪೃಥಿವೀಭೇಜಾತ್ ಕ್ಷುದ್ರಂ 32 ಕಿನ್ನು ವಪನಾತ್ ಪರಮ್ ಅಜ್ಞಾರಯಿತ್ವಾ ಸರ್ವಶಾಕಾದ್ ಬೃಹದ್
 ಭವತಿ, ತಸ್ಯ ಬೃಹತ್ಯಃ ಶಾಖಾಶ್ಚ ಜಾಯಂತೇ ತತಸ್ತಚ್ಚಾಯಾಂ ಪಕ್ಷಿಣ ಆಶ್ರಯಂತೇ | 33 ಇತ್ಯಂ ತೇಷಾಂ ಬೋಧಾನುರೂಪಂ
 ಸೋಽನೇಕದೃಷ್ಟಾನ್ವೈಸ್ತಾನುಪದಿಷ್ಟವಾನ್, 34 ದೃಷ್ಟಾನ್ತಂ ವಿನಾ ಕಾಮಪಿ ಕಥಾಂ ತೇಭ್ಯೋ ನ ಕಥಿತವಾನ್ ಪಶ್ಚಾನ್ ನಿರ್ಜನೇ ಸ
 ಶಿಷ್ಯಾನ್ ಸರ್ವದೃಷ್ಟಾನ್ತಾರ್ಥಂ ಬೋಧಿತವಾನ್ | 35 ತದ್ವಿನಸ್ಯ ಸನ್ಧ್ಯಾಯಾಂ ಸ ತೇಭ್ಯೋಽಕಥಯದ್ ಆಗಚ್ಛತ್ ವಯಂ ಪಾರಂ
 ಯಾಮ | 36 ತದಾ ತೇ ಲೋಕಾನ್ ವಿಸೃಜ್ಯ ತಮವಿಲಮ್ಬಂ ಗೃಹೀತ್ವಾ ನೌಕಯಾ ಪ್ರತ್ಸಿರೇ; ಅಪರಾ ಅಪಿ ನಾವಸ್ಯಯಾ ಸಹ
 ಸ್ಥಿತಾಃ | 37 ತತಃ ಪರಂ ಮಹಾರ್ಥಾನ್ ಗಮಾತ್ ನೌ ದೋಫಲಾಯಮಾನಾ ತರಜ್ಞೇಣ ಜಲ್ಮೈಃ ಪೂರ್ಣಾಭವಚ್ಛ | 38 ತದಾ
 ಸ ನೌಕಾಚಶ್ಚಾದ್ಯಗೇ ಉಪಧಾನೇ ಶಿರೋ ನಿಧಾಯ ನಿಧಿತ ಆಸೀತ್ ತತಸ್ತೇ ತಂ ಜಾಗರಯಿತ್ವಾ ಜಗದುಃ, ಹೇ ಪ್ರಭೋ,
 ಅಸ್ಮಾಕಂ ಪ್ರಾಣಾ ಯಾನ್ತಿ ಕಿಮತ್ರ ಭವತಶ್ಚಿನ್ತಾ ನಾಸ್ತಿ? 39 ತದಾ ಸ ಉತ್ಥಾಯ ವಾಯುಂ ತರ್ಜಿತವಾನ್ ಸಮುದ್ರಇಶ್ಲೋಕ್ತವಾನ್
 ಶಾನ್ತಃ ಸುಸ್ಥಿರಶ್ಚ ಭವ; ತತೋ ವಾಯೌ ನಿವೃತ್ತೇಽಬ್ಧಿರ್ನಿಸ್ತರಜ್ಞೋಭೂತ್ | 40 ತದಾ ಸ ತಾನುವಾಚ ಯೂಯಂ ಕುತ
 ಏತಾದ್ಯಕೃಜ್ಞಾಕುಲಾ ಭವತ? ಕಿಂ ವೋ ವಿಶ್ವಾಸೋ ನಾಸ್ತಿ? 41 ತಸ್ಮಾತ್ತ್ವೇಽತಿವಭೀತಾಃ ಪರಸ್ಪರಂ ವಕ್ತುಮಾರೇಭಿರೇ, ಅಹೋ
 ವಾಯುಃ ಸಿನ್ಹಶ್ಚಾಸ್ಯ ನಿರ್ದೇಶಗ್ರಾಹಿಣೌ ಕೀದ್ಯಗಯಂ ಮನುಜಃ |

5 ಅಥ ತೂ ಸಿನ್ಧುಪಾರಂ ಗತ್ವಾ ಗಿರೇರೀಯಪ್ರದೇಶ ಉಪತಸ್ತುಃ | 2 ನೌಕಾತೋ ನಿಗತಮಾತ್ರಾದ್ ಅಪವಿತ್ರಭೂತಗ್ರಸ್ತ
 ಏಕಃ ಶ್ರುಶಾನಾದೇತ್ಯ ತಂ ಸಾಕ್ಷಾಚ್ ಚಕಾರ | 3 ಸ ಶ್ರುಶಾನೇಽವಾಶ್ಚೀತ್ ಕೋಪಿ ತಂ ಶ್ರುಜ್ವಲೇನ ಬದ್ಧ್ವಾ ಸ್ಥಾಪಯಿತುಂ
 ನಾಶಕ್ನೋತ್ | 4 ಜನೈರ್ವಾರಂ ನಿಗಡೈಃ ಶೃಜ್ವಲೈಶ್ಚ ಸ ಬದ್ಧೋಪಿ ಶೃಜ್ವಲಾನ್ಯಾಕೃಷ್ಯ ಮೋಚಿತವಾನ್ ನಿಗಡಾನಿ ಚ
 ಭಂಕ್ತ್ವಾ ಖಣ್ಣಂ ಖಣ್ಣಂ ಕೃತವಾನ್ ಕೋಪಿ ತಂ ವಶೀಕರ್ತುಂ ನ ಶಶಕ | 5 ದಿವಾನಿಶಂ ಸದಾ ಪರ್ವತಂ ಶ್ರುಶಾನಿಷ್ಟ
 ಭೃಮಿತ್ವಾ ಚೀತ್ಯಬ್ಧಂ ಕೃತವಾನ್ ಗ್ರಾವಭಿಶ್ಚ ಸ್ವಯಂ ಸ್ವಂ ಕೃತವಾನ್ | 6 ಸ ಯೀಶುಂ ದೂರಾತ್ ಪಶ್ಯಂತೇವ ಧಾವನ್
 ತಂ ಪ್ರಣನಾಮ ಉಚ್ಯಿರುವಂಶ್ಲೋವಾಚ, 7 ಹೇ ಸರ್ವೋಪರಿಸ್ಥೇಶ್ವರಪುತ್ರ ಯೀಶೋ ಭವತಾ ಸಹ ಮೇ ಕಃ ಸಮ್ಪನ್ಠಃ?
 ಅಹಂ ತ್ವಾಮೀಶ್ವರೇಣ ಶಾಪಯೇ ಮಾಂ ಮಾ ಯಾತಯ | 8 ಯತೋ ಯೀಶುಸ್ತಂ ಕಥಿತವಾನ್ ರೇ ಅಪವಿತ್ರಭೂತ,
 ಅಸ್ಮಾನ್ರಾರಾಂ ಬಹಿರ್ನಿರ್ಗಚ್ಛ | 9 ಅಥ ಸ ತಂ ಪೃಷ್ಟವಾನ್ ಕಿನ್ತೇ ನಾಮ? ತೇನ ಪ್ರತ್ಯುಕ್ತಂ ವಯಮನೇಕೇ ಽಸ್ಮಸ್ತತೋಽಸ್ಮನ್ನಾಮ
 ಬಾಹಿನೀ | 10 ತತೋಸ್ಮಾನ್ ದೇಶಾನ್ ಪ್ರೇಷಯೇತಿ ತೇ ತಂ ಪ್ರಾರ್ಥಯನ್ | 11 ತದಾನೀಂ ಪರ್ವತಂ ನಿಕಷಾ ಬೃಹನ್
 ವರಾಹವ್ರಜಶ್ವರನ್ನಾಸೀತ್ | 12 ತಸ್ಮಾದ್ ಭೂತಾ ವಿನಯೇನ ಜಗದುಃ, ಅಮುಂ ವರಾಹವ್ರಜಮ್ ಆಶ್ರಯಿತುಮ್ ಅಸ್ಮಾನ್
 ಪ್ರಹೀಠು | 13 ಯೀಶುನಾನುಜ್ಞಾತಾಸ್ತೇಽಪವಿತ್ರಭೂತಾ ಬಹಿರ್ನಿರ್ಯಾಯ ವರಾಹವ್ರಜಂ ಪ್ರಾವಿಶನ್ ತತಃ ಸರ್ವೇ ವರಾಹಾ
 ವಸ್ತುತಸ್ತು ಪ್ರಾಯೋದ್ವಿಸಹಸ್ರಸಂಜ್ಞುಕಾಃ ಕಟಕೇನ ಮಹಾಜವಾದ್ ಧಾವಂತಃ ಸಿನ್ಧೌ ಪ್ರಾಣಾನಿ ಜಹುಃ | 14 ತಸ್ಮಾದ್
 ವರಾಹಪಾಲಕಾಃ ಪಲಾಯಮಾನಾಃ ಪುರೇ ಗ್ರಾಮೇ ಚ ತದ್ವಾರ್ತಂ ಕಥಯಾನ್ತುಃ | ತದಾ ಲೋಕಾ ಘಟಿತಂ ತತ್ಪಾರ್ಥ್ಯಂ
 ದ್ರಷ್ಟುಂ ಬಹಿರ್ಜಗ್ಮುಃ | 15 ಯೀಶೋಃ ಸನ್ನಿಧಿಂ ಗತ್ವಾ ತಂ ಭೂತಗ್ರಸ್ತಮ್ ಅರ್ಥಾದ್ ಬಾಹಿನೀಭೂತಗ್ರಸ್ತಂ ನರಂ ಸವಸ್ತ್ರಂ
 ಸಚೇತನಂ ಸಮುಪವಿಷ್ಟ್ಯ ದೃಷ್ಟ್ವಾ ಬಿಭೃಃ | 16 ತತೋ ದೃಷ್ಟತತ್ಪಾರ್ಥ್ಯಲೋಕಾಸ್ತಸ್ಯ ಭೂತಗ್ರಸ್ತನರಸ್ಯ ವರಾಹವ್ರಜಸ್ಯಾಪಿ
 ತಾಂ ಧಟನಾಂ ವರ್ಣಯಾಮಾಸುಃ | 17 ತತಸ್ತೇ ಸ್ವಸೀಮಾತೋ ಬಹಿರ್ಗಮ್ತಂ ಯೀಶುಂ ವಿನೇತುಮಾರೇಭಿರೇ | 18 ಅಥ
 ತಸ್ಯ ನೌಕಾರೋಹಣಕಾಲೇ ಸ ಭೂತಮುಕ್ತೋ ನಾ ಯೀಶುನಾ ಸಹ ಸ್ಥಾತುಂ ಪ್ರಾರ್ಥಯತೇ; 19 ಕಿನ್ನು ಸ ತಮನನುಮತ್ಯ
 ಕಥಿತವಾನ್ ತ್ವಂ ನಿಜಾತ್ಮೀಯಾನಾಂ ಸಮೀಪಂ ಗೃಹಣ್ಯ ಗಚ್ಛ ಪ್ರಭುಸ್ತಯಿ ಕೃಪಾಂ ಕೃತ್ವಾ ಯಾನಿ ಕರ್ಮಾಣಿ ಕೃತವಾನ್ ತಾನಿ
 ತಾನ್ ಜ್ಞಾಪಯ | 20 ಅತಃ ಸ ಪ್ರಸ್ಥಾಯ ಯೀಶುನಾ ಕೃತಂ ತತ್ಪರ್ವಾರ್ಚ್ಚಯ್ಯಂ ಕರ್ಮ ದಿಕಾಪಲಿದೇಶೇ ಪ್ರಚಾರಯಿತುಂ
 ಪ್ರಾರಬ್ಧವಾನ್ ತತಃ ಸರ್ವೇ ಲೋಕಾ ಆಶ್ಚಯ್ಯಂ ಮೇನಿರೇ | 21 ಅನನ್ತರಂ ಯೀಶೌ ನಾವಾ ಪುನರನ್ಯಪಾರ ಉತ್ತೀರ್ಣೇಫ

ಸಿನ್ನುತಟೇ ಚ ತಿಷ್ಠತಿ ಸತಿ ತತ್ಸಮೀಪೇ ಬಹುಲೋಕಾನಾಂ ಸಮಾಗಮೋಽಭೂತ್ | 22 ಅಪರಂ ಯಾಯೀರ್ ನಾಮ್ನಾ
 ಕಛ್ಛಿದ್ ಭಜನಗೃಹಸ್ಯಾಧಿಪ ಆಗತ್ಯ ತಂ ದೃಷ್ಟ್ವೈವ ಚರಣಯೋಃ ಪತಿತ್ವಾ ಬಹು ನಿವೇದ್ಯ ಕಥಿತವಾನ್ | 23 ಮಮ ಕನ್ಯಾ
 ಮೃತಪ್ರಾಯಾಭೂದ್ ಅತೋ ಭವಾನೇತ್ಯ ತದಾರೋಗ್ಯಾಯ ತಸ್ಯಾ ಗಾತ್ರೇ ಹಸ್ತಮ್ ಅರ್ಪಯತು ತೇನೈವ ಸಾ ಜೀವಿಷ್ಯತಿ | 24
 ತದಾ ಯೀಶುಸ್ತೇನ ಸಹ ಚಲಿತಃ ಕಿನ್ನು ತತ್ಪಶ್ಯಾದ್ ಬಹುಲೋಕಾಶ್ಚಲಿತ್ವಾ ತಾದ್ಗಾತ್ರೇ ಪತಿತಾಃ | 25 ಅಥ ದ್ವಾದಶವರ್ಷಾಣಿ
 ಪ್ರದರರೋಗೇಣ 26 ಶೀರ್ಣಾ ಚಿಕಿತ್ಸಕಾನಾಂ ನಾನಾಚಿಕಿತ್ಸಾಭಿಶ್ಚ ದುಃಖಂ ಭುಕ್ತವತೀ ಚ ಸರ್ವಸ್ವಂ ವ್ಯಯಿತ್ವಾಪಿ ನಾರೋಗ್ಯಂ
 ಪ್ರಾಪ್ತಾ ಚ ಪುನರಪಿ ಪೀಡಿತಾಸೀಚ್ಚ 27 ಯಾ ಸ್ತ್ರೀ ಸಾ ಯೀಶೋ ವಾರ್ತಾಂ ಪ್ರಾಪ್ಯ ಮನಸಾಕಥಯತ್ ಯದ್ಯಹಂ
 ತಸ್ಯ ವಸ್ತ್ರಮಾತ್ರ ಸ್ಪಷ್ಟಂ ಲಭೇಯಂ ತದಾ ರೋಗಹೀನಾ ಭವಿಷ್ಯಾಮಿ | 28 ಅತೋಹೇತೋಃ ಸಾ ಲೋಕಾರಣ್ಯಮದ್ಯೇ
 ತತ್ಪಶ್ಯಾದ್ಗಾತ್ರ ತಸ್ಯ ವಸ್ತ್ರಂ ಪಸ್ತರ್ಶ | 29 ತೇನೈವ ತತ್ಕ್ಷಣಂ ತಸ್ಯಾ ರಕ್ತಸೋತಃ ಶುಷ್ಕಂ ಸ್ವಯಂ ತಸ್ಮಾದ್ ರೋಗಾನ್ಯುಕ್ತಾ ಇತ್ಯಪಿ
 ದೇಹೇಽನುಭೂತಾ | 30 ಅಥ ಸ್ವಸ್ಮಾತ್ ಶಕ್ತಿ ನಿರ್ಗತಾ ಯೀಶುರೇತನ್ಮನಸಾ ಜ್ಞಾತ್ವಾ ಲೋಕನಿವಹಂ ಪ್ರತಿ ಮುಖಂ ವ್ಯಾವೃತ್ಯ
 ಪೃಷ್ಟವಾನ್ ಕೇನ ಮದ್ವಸ್ತ್ರಂ ಸ್ಪೃಷ್ಟಂ | 31 ತತಸ್ತಸ್ಯ ಶಿಷ್ಯಾ ಊಚುಃ ಭವತೋ ವಪುಷಿ ಲೋಕಾಃ ಸಂಘರ್ಷನ್ ತದ್ ದೃಷ್ಟ್ವಾ ಕೇನ
 ಮದ್ವಸ್ತ್ರಂ ಸ್ಪೃಷ್ಟಮಿತಿ ಕುತಃ ಕಥಯತಿ | 32 ಕಿನ್ನು ಕೇನ ತತ್ ಕರ್ಮ್ಯ ಕೃತಂ ತದ್ ದ್ರಷ್ಟುಂ ಯೀಶುಶ್ಚತುರ್ದಿಶೋ ದೃಷ್ಟವಾನ್ |
 33 ತತಃ ಸಾ ಸ್ತ್ರೀ ಭೀತಾ ಕಮಿತ್ತಾ ಚ ಸತೀ ಸ್ವಸ್ಯಾ ರುಕ್ಮತಿಕ್ರಿಯಾ ಜಾತೇತಿ ಜ್ಞಾತ್ವಾಗತ್ಯ ತತ್ಕಮ್ಯುಖೇ ಪತಿತ್ವಾ ಸರ್ವವೃತ್ತಾಂತಂ ಸತ್ಯಂ
 ತಸ್ಮೈ ಕಥಯಾಮಾಸ | 34 ತದಾನೀಂ ಯೀಶುಸ್ತಾಂ ಗದಿತವಾನ್, ಹೇ ಕನ್ಯೇ ತವ ಪ್ರತೀತಿಸ್ವಾಮ್ ಅರೋಗಾಮಕರೋತ್
 ತ್ವಂ ಕ್ಷೇಮೇಣ ವಜ್ರ ಸ್ವರೋಗಾನ್ಯುಕ್ತಾ ಚ ತಿಷ್ಠ | 35 ಇತಿವಾಕ್ಯವದನಕಾಲೇ ಭಜನಗೃಹಾಧಿಪಸ್ಯ ನಿವೇಶನಾಲ್ ಲೋಕಾ
 ಏತ್ಯಾಧಿಪಂ ಬಭಾಷಿರೇ ತವ ಕನ್ಯಾ ಮೃತಾ ತಸ್ಮಾದ್ ಗುರುಂ ಪುನಃ ಕುತಃ ಕ್ಷಿಶ್ವಾಸಿ | 36 ಕಿನ್ನು ಯೀಶುಸ್ತದ್ ವಾಕ್ಯಂ ಶ್ರುತ್ವೈವ
 ಭಜನಗೃಹಾಧಿಪಂ ಗದಿತವಾನ್ ಮಾ ಭೈಷೀಃ ಕೇವಲಂ ವಿಶ್ವಾಸಿಹಿ | 37 ಅಥ ಪಿತರೋ ಯಾಕೂಬ್ ತದ್ಬ್ರಾತಾ ಯೋಹನ್ ಚ
 ಏತಾನ್ ವಿನಾ ಕಮಪಿ ಸ್ವಪಶ್ಯಾದ್ ಯಾತುಂ ನಾನ್ವಮನ್ಯತ | 38 ತಸ್ಯ ಭಜನಗೃಹಾಧಿಪಸ್ಯ ನಿವೇಶನಸಮೀಪಮ್ ಆಗತ್ಯ ಕಲಹಂ
 ಬಹುರೋದನಂ ವಿಲಾಪಜ್ಞ ಕುರ್ವತೋ ಲೋಕಾನ್ ದದರ್ಶ | 39 ತಸ್ಮಾನ್ ನಿವೇಶನಂ ಪ್ರವಿಶ್ಯ ಪ್ರೋಕ್ತವಾನ್ ಯೂಯಂ
 ಕುತ ಇತ್ಥಂ ಕಲಹಂ ರೋದನಜ್ಞ ಕುರುಥ | ಕನ್ಯಾ ನ ಮೃತಾ ನಿದ್ರಾತಿ | 40 ತಸ್ಮಾತ್ರೇ ತಮುಪಜಹಮುಃ ಕಿನ್ನು ಯೀಶುಃ ಸರ್ವಾನ
 ಬಹಿಷ್ಕೃತ್ಯ ಕನ್ಯಾಯಾಃ ಪಿತರೌ ಸ್ವಸಜ್ಞಿನಶ್ಚ ಗೃಹೀತ್ವಾ ಯತ್ರ ಕನ್ಯಾಸೀತ್ ತತ್ ಸ್ಥಾನಂ ಪ್ರವಿಷ್ಟವಾನ್ | 41 ಅಥ ಸ ತಸ್ಯಾಃ
 ಕನ್ಯಾಯಾ ಹಸ್ತೌ ಧೃತ್ವಾ ತಾಂ ಬಭಾಷೇ ಟಾಲೀಧಾ ಕೂಮೀ, ಅರ್ಥತೋ ಹೇ ಕನ್ಯೇ ತ್ವಮುತ್ತಿಷ್ಠ ಇತ್ಯಾಜ್ಞಾಪಯಾಮಿ | 42
 ತುನೈವ ತತ್ಕ್ಷಣಂ ಸಾ ದ್ವಾದಶವರ್ಷವಯಸ್ಸಾ ಕನ್ಯಾ ಪೋತ್ಯಾಯ ಚಲಿತುಮಾರೇಭೇ, ಇತಃ ಸರ್ವೇಃ ಮಹಾವಿಸ್ಮಯಂ ಗತಾಃ | 43
 ತತ ಏತಸ್ಮೈ ಕಿಷ್ಟ್ವಿತ್ ಖಾದ್ಯಂ ದತ್ತೇತಿ ಕಥಯಿತ್ವಾ ಏತತ್ಕರ್ಮ್ಯ ಕಮಪಿ ನ ಜ್ಞಾಪಯತೇತಿ ದೃಢಮಾದಿಷ್ಟವಾನ್ |

6 ಅನನ್ತರಂ ಸ ತಸ್ನಾನಾತ್ ಪ್ರಸ್ಥಾಯ ಸ್ವಪ್ರದೇಶಮಾಗತಃ ಶಿಷ್ಯಾಶ್ಚ ತತ್ಪಶ್ಯಾದ್ ಗತಾಃ | 2 ಅಥ ವಿಶ್ರಾಮವಾರೇ
 ಸತಿ ಸ ಭಜನಗೃಹೇ ಉಪದೇಷ್ಟುಮಾರಬ್ಧವಾನ್ ತತೋಽನೇಕೇ ಲೋಕಾಸ್ತತ್ಕ್ಷಣಂ ಶ್ರುತ್ವಾ ವಿಸ್ಮಿತೈಃ ಜಗದುಃ, ಅಸ್ಯ
 ಮನುಜಸ್ಯ ಈದೃಶೀ ಅಶ್ಚರ್ಯಕ್ರಿಯಾ ಕಸ್ಯಾಚ್ ಜಾತಾ? ತಥಾ ಸ್ವಕರಾಭ್ಯಾಮ್ ಇತ್ಥಮದ್ಭುತಂ ಕರ್ಮ್ಯ ಕರ್ತಾಂ ಏತಸ್ಮೈ
 ಕಥಂ ಜ್ಞಾನಂ ದತ್ತಮ್? 3 ಕಿಮಯಂ ಮರಿಯಮಃ ಪುತ್ರಸ್ತಜ್ಞಾ ನೋ? ಕಿಮಯಂ ಯಾಕೂಬ್-ಯೋಸಿ-ಯಿಹುದಾ-
 ಶಿಮೋನಾಂ ಭ್ರಾತಾ ನೋ? ಅಸ್ಯ ಭಗಿನ್ಯಃ ಕಿಮಿಹಾಸ್ಮಾಭಿಃ ಸಹ ನೋ? ಇತ್ಥಂ ತೇ ತದರ್ಥೇ ಪ್ರತ್ಯೂಹಂ ಗತಾಃ | 4 ತದಾ
 ಯೀಶುಸ್ತೇಭ್ಯೋಽಕಥಯತ್ ಸ್ವದೇಶಂ ಸ್ವಕುಟುಮ್ಬಾನ್ ಸ್ವಪರಿಜನಾಂಶ್ಚ ವಿನಾ ಕುತ್ರಾಪಿ ಭವಿಷ್ಯದ್ವಾದೀ ಅಸತ್ಯತೋ ನ
 ಭವತಿ | 5 ಅಪರಂಶ್ಚ ತೇಷಾಮಪ್ರತ್ಯಯಾತ್ ಸ ವಿಸ್ಮಿತಃ ಕಿಯತಾಂ ರೋಗಿಣಾಂ ವಪುಃಷು ಹಸ್ತಮ್ ಅರ್ಪಯಿತ್ವಾ ಕೇವಲಂ
 ತೇಷಾಮಾರೋಗ್ಯಕರಣಾದ್ ಅನ್ಯತ್ ಕಿಮಪಿ ಚಿಕಿತ್ಸಾಯ್ಯಾಂ ಕರ್ತಾಂ ನ ಶಕ್ತಃ | 6 ಅಥ ಸ ಚತುರ್ದಿಕ್ಶ ಗ್ರಾಮಾನ್ ಭ್ರಮಿತ್ವಾ
 ಉಪದಿಷ್ಟವಾನ್ 7 ದ್ವಾದಶಶಿಷ್ಯಾನ್ ಆಹೂಯ ಅಮೇದ್ಯಭೂತಾನ್ ವಶೀಕರ್ತಾಂ ಶಕ್ತಿಂ ದತ್ತಾ ತೇಷಾಂ ದ್ವೌ ದ್ವೌ ಜನೋ
 ಪ್ರೇಷಿತವಾನ್ | 8 ಪುನರಿತ್ಯಾದಿಶದ್ ಯೂಯಮ್ ಏಕ್ಶಿಕಾಂ ಯಷ್ಟಿಂ ವಿನಾ ವಸ್ತ್ರಸಂಪುಟಃ ಪೂಪಃ ಕಟಿಬನ್ಧೇ ತಾಮ್ರಖಣ್ಡಜ್ಞ
 ಏಷಾಂ ಕಿಮಪಿ ಮಾ ಗ್ನಿಕ್ಷೇತ, 9 ಮಾರ್ಗಯಾತ್ರಾಯೈ ಪಾದೇಷೂಪಾನಹೌ ದತ್ತಾ ದ್ವೇ ಉತ್ತರೀಯೇ ಮಾ ಪರಿಧದ್ಧಂ | 10
 ಅಪರಮಪ್ಯುಕ್ತಂ ತೇನ ಯೂಯಂ ಯಸ್ಯಾಂ ಪುರ್ಯಾಂ ಯಸ್ಯ ನಿವೇಶನಂ ಪ್ರವೇಕ್ಷ್ಯಥ ತಾಂ ಪುರೀಂ ಯಾವನ್ಯ ತ್ಯಕ್ಷ್ಯಥ
 ತಾವತ್ ತನ್ನಿವೇಶನೇ ಸ್ಯಾಸ್ಯಥ | 11 ತತ್ರ ಯದಿ ಕೇಪಿ ಯುಷ್ಮಾಕಮಾತಿಥ್ಯಂ ನ ವಿದಧತಿ ಯುಷ್ಮಾಕಂ ಕಥಾಶ್ಚ ನ ಶೃಣ್ವನ್ತಿ
 ತರ್ಹಿ ತಸ್ನಾನಾತ್ ಪ್ರಸ್ಥಾನಸಮಯೇ ತೇಷಾಂ ವಿದುಧ್ಯಂ ಸಾಕ್ಷ್ಯಂ ದಾತುಂ ಸ್ವಪಾದಾನಾಸ್ಥಲ್ಯ ರಜಃ ಸಮ್ಪಾತಯತ; ಅಹಂ

ಯುಷ್ಮಾನ್ ಯಥಾರ್ಥಂ ವಚ್ಚಿ ವಿಚಾರದಿನೇ ತನ್ನಗರಸ್ಥಾವಸ್ಥಾತಃ ಸಿದೋಮಾಮೋರಯೋ ನಗರಯೋರವಸ್ಥಾ ಸಹೃತರಾ ಭವಿಷ್ಯತಿ | 12 ಅಥ ತೇ ಗತ್ತಾ ಲೋಕಾನಾಂ ಮನಃಪರಾವರ್ತನೀಃ ಕಥಾ ಪ್ರಚಾರಿತವನ್ತಃ | 13 ಏವಮನೇಕಾನ್ ಭೂತಾಂಶ್ಚ ತ್ಯಾಜಿತವನ್ತಸ್ತಥಾ ತ್ರೈಲೋನ ಮದ್ವಯಿತ್ವಾ ಬಹೂನ್ ಜನಾನರೋಗಾನಕಾರ್ಷುಃ | 14 ಇತ್ಥಂ ತಸ್ಯ ಸುಖ್ಯಾತಿಶ್ಚತುರ್ದಿಶೋ ವ್ಯಾಪ್ತಾ ತದಾ ಹೇರೋದ್ ರಾಜಾ ತನ್ನಿಶಮ್ಯ ಕಥಿತವಾನ್, ಯೋಹನ್ ಮಜ್ಜಕನ್ ಶ್ರುಶಾನಾದ್ ಉತ್ಥಿತ ಅತೋಹೇತೋಸ್ತೇನ ಸರ್ವ್ವಾ ಏತಾ ಅದ್ಭುತಕ್ರಿಯಾಃ ಪ್ರಕಾಶನ್ತೇ | 15 ಅನ್ಯೇಽಕಥಯನ್ ಅಯಮ್ ಏಲಿಯಃ, ಕೇಪಿ ಕಥಿತವನ್ತ ಏಷ ಭವಿಷ್ಯದ್ವಾದೀ ಯದ್ವಾ ಭವಿಷ್ಯದ್ವಾದಿನಾಂ ಸದೃಶ ಏಕೋಯಮ್ | 16 ಕಿನ್ನು ಹೇರೋದ್ ಇತ್ಯಾಕರ್ಣ್ಯ ಭಾಷಿತವಾನ್ ಯಸ್ಯಾಹಂ ಶಿರಶ್ಚಿನ್ನವಾನ್ ಸ ಏವ ಯೋಹನಯಂ ಸ ಶ್ರುಶಾನಾದುದತಿಷ್ಠತ್ | 17 ಪೂರ್ವ್ವಂ ಸ್ವಭ್ರಾತುಃ ಫಿಲಿಪಸ್ಯ ಪತ್ನ್ಯಾ ಉದ್ವಾಹಂ ಕೃತವನ್ತಂ ಹೇರೋದಂ ಯೋಹನವಾದೀತ್ ಸ್ವಭ್ರಾತೃವಧೂ ನಗ ವಿವಾಹ್ಯಾ | 18 ಅತಃ ಕಾರಣಾತ್ ಹೇರೋದ್ ಲೋಕಂ ಪ್ರಹಿತೃ ಯೋಹನಂ ಧೃತ್ವಾ ಬನ್ಧನಾಲಯೇ ಬದ್ಧವಾನ್ | 19 ಹೇರೋದಿಯಾ ತಸ್ಮೈ ಯೋಹನೇ ಪ್ರಕುಪ್ಯ ತಂ ಹನ್ತುಮ್ ಏಚ್ಛತ್ ಕಿನ್ನು ನ ಶಕ್ತಾ, 20 ಯಸ್ಮಾದ್ ಹೇರೋದ್ ತಂ ಧಾರ್ಮಿಕಂ ಸತ್ತುರುಷ್ಣ್ಯ ಜ್ಞಾತ್ವಾ ಸಮ್ಯನ್ಯ ರಕ್ಷಿತವಾನ್; ತತ್ಕಥಾಂ ಶ್ರುತ್ವಾ ತದನುಸಾರೇಣ ಬಹೂನಿ ಕರ್ಮಾಣಿ ಕೃತವಾನ್ ಹೃಷ್ಯಮನಾಸ್ತದಪದೇಶಂ ಶ್ರುತವಾಂಶ್ಚ | 21 ಕಿನ್ನು ಹೇರೋದ್ ಯದಾ ಸ್ವಜನ್ಮದಿನೇ ಪ್ರಧಾನಲೋಕೇಭ್ಯಃ ಸೇನಾನಿಬ್ಧಶ್ಚ ಗಾಲೀಲ್ವದೇಶೀಯಶ್ರೇಷ್ಠಲೋಕೇಭ್ಯಶ್ಚ ರಾತ್ರೇ ಭೋಜ್ಯಮೇಕಂ ಕೃತವಾನ್ 22 ತಸ್ಮಿನ್ ಶುಭದಿನೇ ಹೇರೋದಿಯಾಯಾಃ ಕನ್ಯಾ ಸಮೇತ್ಯ ತೇಷಾಂ ಸಮಕ್ಷಂ ಸಂನ್ಯತ್ಯ ಹೇರೋದಸ್ಯೇನ ಸಹೋಪವಿಷ್ಣಾನಾಞ್ಚ ತೋಷಮಜೀಜನತ್ ತತಾ ನೃಪಃ ಕನ್ಯಾಮಾಹ ಸ್ಮ ಮತ್ತೋ ಯದ್ ಯಾಚಸೇ ತದೇವ ತುಭ್ಯಂ ದಾಸ್ಯೇ | 23 ಶಪಥಂ ಕೃತ್ಯಾಕಥಯತ್ ಚೇದ್ ರಾಜ್ಯಾದ್ಯಮಪಿ ಯಾಚಸೇ ತದಪಿ ತುಭ್ಯಂ ದಾಸ್ಯೇ | 24 ತತಃ ಸಾ ಬಹಿ ಗತ್ತಾ ಸ್ವಮಾತರಂ ಪಪ್ರಚ್ಛ ಕಿಮಹಂ ಯಾಚಿಷ್ಯೇ? ತದಾ ಸಾಕಥಯತ್ ಯೋಹನೋ ಮಜ್ಜಕಸ್ಯ ಶಿರಃ | 25 ಅಥ ತೂರ್ಣಂ ಭೂಪಸಮೀಪಮ್ ಏತ್ಯ ಯಾಚಮಾನಾವದತ್ ಕ್ಷಣೇಸ್ಮಿನ್ ಯೋಹನೋ ಮಜ್ಜಕಸ್ಯ ಶಿರಃ ಪಾತ್ರೇ ನಿಧಾಯ ದೇಹಿ, ಏತದ್ ಯಾಚೇಽಹಂ | 26 ತಸ್ಮಾತ್ ಭೂಪೋಽತಿದುಃಖಿತಃ, ತಥಾಪಿ ಸ್ವಶಪಥಸ್ಯ ಸಹಭೋಜಿನಾಞ್ಚಾನುರೋಧಾತ್ ತದನಜ್ಞೇಕರ್ತುಂ ನ ಶಕ್ತಃ | 27 ತತ್ಕ್ಷಣಂ ರಾಜಾ ಘಾತಕಂ ಪ್ರೇಷ್ಯ ತಸ್ಯ ಶಿರ ಅನೇತುಮಾದಿಷ್ಟವಾನ್ | 28 ತತಃ ಸ ಕಾರಾಗಾರಂ ಗತ್ತಾ ತಚ್ಚಿರಶ್ಚಿತ್ವಾ ಪಾತ್ರೇ ನಿಧಾಯಾನೀಯ ತಸ್ಯೈ ಕನ್ಯಾಯೈ ದತ್ತವಾನ್ ಕನ್ಯಾ ಚ ಸ್ವಮಾತ್ರೇ ದದೌ | 29 ಅನಂತರಂ ಯೋಹನಃ ಶಿಷ್ಯಾಸ್ತದ್ವಾತ್ರ್ವಂ ಪ್ರಾಪ್ಯಾಗತ್ಯ ತಸ್ಯ ಕುಣಪಂ ಶ್ರುಶಾನೇಽಸ್ಥಾಪಯನ್ | 30 ಅಥ ಪ್ರೇಷಿತಾ ಯೀಶೋಃ ಸನ್ನಿಧೌ ಮಿಲಿತಾ ಯದ್ ಯಚ್ ಚಕ್ರಃ ಶಿಕ್ಷಯಾಮಾಸುಶ್ಚ ತತ್ಪರ್ವವಾರ್ತ್ಯಾಸ್ತಸ್ಮೈ ಕಥಿತವನ್ತಃ | 31 ಸ ತಾನುವಾಚ ಯೂಯಂ ವಿಜನಸ್ಥಾನಂ ಗತ್ತಾ ವಿಶ್ರಾಮ್ಯತ ಯತಸ್ತತ್ಸನ್ನಿಧೌ ಬಹುಲೋಕಾನಾಂ ಸಮಾಗಮಾತ್ ತೇ ಭೋಕ್ತುಂ ನಾವಕಾಶಂ ಪ್ರಾಪ್ತಾಃ | 32 ತತಸ್ತೇ ನಾವಾ ವಿಜನಸ್ಥಾನಂ ಗುಪ್ತಂ ಗಗ್ನುಃ | 33 ತತೋ ಲೋಕನಿವಹಸ್ಯೇಷಾಂ ಸ್ಥಾನಾನರಯಾನಂ ದದರ್ಶ, ಅನೇಕೇ ತಂ ಪರಿಚಿತ್ಯ ನಾನಾಪುರೇಭ್ಯಃ ಪದ್ಯೈರ್ವಜಿತ್ವಾ ಜವೇನ ತೈಷಾಮಗ್ರೇ ಯೀಶೋಃ ಸಮೀಪ ಉಪತಸ್ತುಃ | 34 ತದಾ ಯೀಶು ನಾರ್ವೋ ಬಹಿರ್ಗತ್ಯ ಲೋಕಾರಣ್ಯಾನೀಂ ದೃಷ್ಟ್ವಾ ತೇಷು ಕರುಣಾಂ ಕೃತವಾನ್ ಯತಸ್ತೇರಕ್ಷಕಮೇಷಾ ಇವಾಸನ್ ತದಾ ಸ ತಾನ ನಾನಾಪ್ರಸಜ್ಯಾನ್ ಉಪದಿಷ್ಟವಾನ್ | 35 ಅಥ ದಿವಾನ್ತೇ ಸತಿ ಶಿಷ್ಯಾ ಏತ್ಯ ಯೀಶುಮೂಚಿರೇ, ಇದಂ ವಿಜನಸ್ಥಾನಂ ದಿನಇಶ್ಚವಸನ್ಮಂ | 36 ಲೋಕಾನಾಂ ಕಿಮಪಿ ಖಾದ್ಯಂ ನಾಸ್ತಿ, ಅತಶ್ಚತುರ್ದಿಕ್ಷು ಗ್ರಾಮಾನ್ ಗನ್ತುಂ ಭೋಜ್ಯದ್ರವ್ಯಾಣಿ ಕ್ರೇತುಞ್ಚ ಭವಾನ್ ತಾನ್ ವಿಸ್ತೃಜತು | 37 ತದಾ ಸ ತಾನುವಾಚ ಯೂಯಮೇವ ತಾನ್ ಭೋಜಯತ; ತತಸ್ತೇ ಜಗದು ವರ್ಯಂ ಗತ್ತಾ ದ್ವಿಶತಸಂಖ್ಯೈ ಮುರದ್ರಾಪಾದ್ಯೈಃ ಪೂಪಾನ್ ಕ್ರೀತ್ವಾ ಕಿಂ ತಾನ್ ಭೋಜಯಿಷ್ಯಾಮಃ? 38 ತದಾ ಸ ತಾನ್ ಪೃಷ್ಠವಾನ್ ಯುಷ್ಮಾಕಂ ಸನ್ನಿಧೌ ಕತಿ ಪೂಪಾ ಆಸತೇ? ಗತ್ತಾ ಪಶ್ಯತ; ತತಸ್ತೇ ದೃಷ್ಟ್ವಾ ತಮವದನ್ ಪಞ್ಚ ಪೂಪಾ ದ್ವೌ ಮತ್ಸೌ ಚ ಸನ್ನಿ | 39 ತದಾ ಸ ಲೋಕಾನ್ ಶಸ್ತೋಪರಿ ಪಂಕ್ತಿಭಿರುಪವೇಶಯಿತುಮ್ ಆದಿಷ್ಟವಾನ್, 40 ತತಸ್ತೇ ಶತಂ ಶತಂ ಜನಾಃ ಪಞ್ಚಾಶತ್ ಪಞ್ಚಾಶಜ್ಜನಾಶ್ಚ ಪಂಕ್ತಿಭಿ ಭುವಿ ಸಮುಪವಿವಿಶುಃ | 41 ಅಥ ಸ ತಾನ್ ಪಞ್ಚಪೂಪಾನ್ ಮತ್ಸೃದ್ವಯುಞ್ಚ ದೃತ್ವಾ ಸ್ವರ್ಗಂ ಪಶ್ಯನ್ ಈಶ್ವರಗುಣಾನ್ ಅನ್ಯಕೀರ್ತಯತ್ ತಾನ್ ಪೂಪಾನ್ ಭಂಕ್ತ್ವಾ ಲೋಕೇಭ್ಯಃ ಪರಿವೇಷಯಿತುಂ ಶಿಷ್ಯೇಭ್ಯೋ ದತ್ತವಾನ್ ದ್ವಾ ಮತ್ಸೃ ಚ ವಿಭಜ್ಯ ಸರ್ವೇಭ್ಯೋ ದತ್ತವಾನ್ | 42 ತತಃ ಸರ್ವೇ ಭುಕ್ತ್ವಾತ್ಯುಪ್ಯನ್ | 43 ಅನನ್ತರಂ ಶಿಷ್ಯಾ ಅವಶಿಷ್ಟೈಃ ಪೂಪೈ ಮರ್ತ್ಯೈಶ್ಚ ಪೂರ್ಣಾನ್ ದ್ವದಶ ಡಲ್ಲಕಾನ್ ಜಗ್ಮುಃ | 44 ತೇ ಭೋಕ್ತಾರಃ ಪ್ರಾಯಃ ಪಞ್ಚ ಸಹಸ್ರಾಣಿ ಪುರುಷಾ ಆಸನ್ | 45 ಅಥ ಸ ಲೋಕಾನ್ ವಿಸ್ತೃಜನ್ತೇವ ನಾವಮಾರೋಢುಂ ಸ್ವಸಾದಗ್ರೇ ಪಾರೇ ಬೈತ್ಸಿದಾಪುರಂ ಯಾತುಞ್ಚ ಶ್ಚಿನ್ ವಾಥಮಾದಿಷ್ಟವಾನ್ | 46 ತದಾ ಸ ಸರ್ವಾನ್ ವಿಸ್ತೃಜ್ಯ ಪ್ರಾರ್ಥಯಿತುಂ ಪರ್ವತಂ ಗತಃ | 47 ತತಃ ಸನ್ನ್ಯಾಯಾಂ ಸತ್ಯಾಂ ನೌಃ ಸಿನ್ಧುಮಧ್ಯ ಉಪಸ್ಥಿತಾ ಕಿನ್ನು ಸ ಏಕಾಕೀ ಸ್ಥಲೇ ಸ್ಥಿತಃ | 48 ಅಥ

ಸಮ್ಮುಖವಾತವಹನಾತ್ ಶಿಷ್ಯಾ ನಾವಂ ವಾಹಯಿತ್ವಾ ಪರಿಶ್ರಾನ್ತಾ ಇತಿ ಜ್ಞಾತ್ವಾ ಸ ನಿಶಾಚತುರ್ಥಯಾಮೇ ಸಿನ್ಧೂಪರಿ ಪದ್ಧಾಂ
 ವ್ರಜನ್ ತೇಷಾಂ ಸಮೀಪಮೇತ್ಯ ತೇಷಾಮಗ್ರೇ ಯಾತುಮ್ ಉದ್ಯತಃ | 49 ಕಿನ್ನು ಶಿಷ್ಯಾಃ ಸಿನ್ಧೂಪರಿ ತಂ ವ್ರಜನ್ತಂ ದೃಷ್ಟ್ವಾ
 ಭೂತಮನುಮಾಯ ರುರುವುಃ, 50 ಯತಃ ಸರ್ವೇ ತಂ ದೃಷ್ಟ್ವಾ ವ್ಯಾಕುಲಿತಾಃ | ಅತಃ ಏವ ಯೇಶುಸ್ತತ್ಕ್ಷಣಂ ತ್ರೈಃ ಸಕಾಲವ್ಯ
 ಕಥಿತವಾನ್, ಸುಸ್ಥಿರಾ ಭೂತ, ಅಯಮಹಂ ಮಾ ಭೈಷ್ಠ | 51 ಅಥ ನೌಕಾಮಾರುಹ್ಯ ತಸ್ಮಿನ್ ತೇಷಾಂ ಸನ್ನಿಧಿಂ ಗತೇ ವಾತೋ
 ನಿವೃತ್ತಃ; ತಸ್ಮಾತ್ತೇ ಮನಃಸು ವಿಸ್ಮಿತಾ ಅಶ್ಚರ್ಯಂ ಮೇನಿರೇ | 52 ಯತಸ್ತೇ ಮನಸಾಂ ಕಾಠಿನ್ಯಾತ್ ತತ್ ಪೂಪೀಯಮ್
 ಅಶ್ಚರ್ಯಂ ಕರ್ಮ್ಯ ನ ವಿವಿಕ್ತವನ್ತಃ | 53 ಅಥ ತೇ ಪಾರಂ ಗತ್ವಾ ಗಿನೇಷರತ್ವದೇಶಮೇತ್ಯ ತಟ ಉಪಸ್ಥಿತಾಃ | 54 ತೇಷು
 ನೌಕಾತೋ ಬಹಿರ್ಗತೇಷು ತತ್ಪ್ರದೇಶೀಯಾ ಲೋಕಾಸ್ತಂ ಪರಿಚಿತ್ಯ 55 ಚತುರ್ದಿಕ್ಶು ಧಾವನ್ತೋ ಯತ್ರ ಯತ್ರ ರೋಗಿಣೋ
 ನರಾ ಆಸನ್ ತಾನ್ ಸರ್ವಾನ್ ಖಟ್ಟೋಪರಿ ನಿಧಾಯ ಯತ್ರ ಕುತ್ರಚಿತ್ ತದ್ವಾರ್ತಾಂ ಪ್ರಾಪುಃ ತತ್ ಸ್ಥಾನಮ್ ಆನೇತುಮ್
 ಆರೇಭಿರೇ | 56 ತಥಾ ಯತ್ರ ಯತ್ರ ಗ್ರಾಮೇ ಯತ್ರ ಯತ್ರ ಪುರೇ ಯತ್ರ ಯತ್ರ ಪಲ್ಲಾಙ್ಗು ತೇನ ಪ್ರವೇಶಃ ಕೃತಸ್ತದ್ವ್ಯಕ್ತಮದ್ಯೇ
 ಲೋಕಾಃ ಪೀಡಿತಾನ್ ಸ್ಥಾಪಯಿತ್ವಾ ತಸ್ಯ ಚೇಲಗ್ರನ್ನಿಮಾತ್ರಂ ಸ್ಪಷ್ಟಮ್ ತೇಷಾಮರ್ಥೇ ತದನುಜ್ಞಾಂ ಪ್ರಾರ್ಥಯನ್ತಃ ಯಾವನ್ತೋ
 ಲೋಕಾಃ ಪಸ್ತೃಶುಸ್ತಾವನ್ತ ಏವ ಗದಾನ್ಮುಕ್ತಾಃ |

7 ಅನನ್ತರಂ ಯಿರೂಶಾಲಮ ಆಗತಾಃ ಫಿರೂಶಿನೋಽಧ್ಯಾಪಕಾಶ್ಚ ಯೀಶೋಃ ಸಮೀಪಮ್ ಆಗತಾಃ | 2 ತೇ ತಸ್ಯ ಕಿಯತಃ
 ಶಿಷ್ಯಾನ್ ಅಶುಚಿಕರ್ಮಿರರ್ಥಾದ ಅಪಕ್ಷಾಲಿತಹಸ್ತೈ ಭುಞ್ಜತೋ ದೃಷ್ಟ್ವಾ ತಾನದೂಷಯನ್ | 3 ಯತಃ ಫಿರೂಶಿನಃ
 ಸರ್ವಯಿಹೂದೀಯಾಶ್ಚ ಪ್ರಾಚಾಂ ಪರಮ್ಪುರಾಗತವಾಕ್ಯಂ ಸಮ್ಯನ್ಯ ಪ್ರತಲೇನ ಹಸ್ತಾನ್ ಅಪಕ್ಷಾಲ್ಯ ನ ಭುಜ್ಜತೇ | 4
 ಆಪನಾದಾಗತ್ಯ ಮಜ್ಜನಂ ವಿನಾ ನ ಖಾದನ್ತಿ; ತಥಾ ಪಾನಪಾತ್ರಾಣಾಂ ಜಲಪಾತ್ರಾಣಾಂ ಪಿತ್ತಲಪಾತ್ರಾಣಾಮ್ ಆಸನಾನಾಞ್ಚ
 ಜಲೇ ಮಜ್ಜನಮ್ ಇತ್ಯಾದಯೋನ್ಯೇಪಿ ಬಹವಸ್ತೇಷಾಮಾಚಾರಾಃ ಸನ್ತಿ | 5 ತೇ ಫಿರೂಶಿನೋಽಧ್ಯಾಪಕಾಶ್ಚ ಯೀಶುಂ ಪಪ್ರಚ್ಛುಃ,
 ತವ ಶಿಷ್ಯಾಃ ಪ್ರಾಚಾಂ ಪರಮ್ಪುರಾಗತವಾಕ್ಯಾನುಸಾರೇಣ ನಾಚರನ್ತೋಽಪಕ್ಷಾಲಿತಕರ್ಮಿಃ ಕುತೋ ಭುಜಂತೇ? 6 ತತಃ ಸ
 ಪ್ರತ್ಯವಾಚ ಕಪಟಿನೋ ಯುಷ್ಮಾನ್ ಉದ್ದಿಶ್ಯ ಯಿಶಯಿಯಭವಿಷ್ಯದ್ವಾದೀ ಯುಕ್ತಮವಾದೀತ್ | ಯಥಾ ಸ್ವಕೀಯೈರಧರ್ಮೈರೇತೇ
 ಸಮ್ಯನ್ಯನತೇ ಸದೈವ ಮಾಂ | ಕಿನ್ನು ಮತ್ತೋ ವಿಪ್ರಕರ್ಷೇ ಸನ್ತಿ ತೇಷಾಂ ಮನಾಂಸಿ ಚ | 7 ಶಿಕ್ಷಯನ್ತೋ ಬಿದೀನ್ ನ್ಯಾಜ್ಞಾ
 ಭಜನ್ತೇ ಮಾಂ ಮುದೈವ ತೇ | 8 ಯೂಯಂ ಜಲಪಾತ್ರಪಾನಪಾತ್ರಾದೀನಿ ಮಜ್ಜಯನ್ತೋ ಮನುಜಪರಮ್ಪುರಾಗತವಾಕ್ಯಂ ರಕ್ಷಥ
 ಕಿನ್ನು ಈಶ್ವರಾಜ್ಞಾಂ ಲಂಘ್ಯದೈ; ಅಪರಾ ಈದೃಶ್ಯೋನೇಕಾಃ ಕ್ರಿಯಾ ಅಪಿ ಕುರುದೈ | 9 ಅನ್ಯಇಚ್ಛಕಥಯತ್ ಯೂಯಂ
 ಸ್ವಪರಮ್ಪುರಾಗತವಾಕ್ಯಸ್ಯ ರಕ್ಷಾರ್ಥಂ ಸ್ಪಷ್ಟರೂಪೇಣ ಈಶ್ವರಾಜ್ಞಾಂ ಲೋಪಯಥ | 10 ಯತೋ ಮೂಸಾದ್ವಾರಾ ಪ್ರೋಕ್ತಮಸ್ತಿ
 ಸ್ವಪಿತೌ ಸಮ್ಯನ್ಯದ್ಧಂ ಯಸ್ತು ಮಾತರಂ ಪಿತರಂ ವಾ ದುರ್ವಾಕ್ಯಂ ವಕ್ತಿ ಸ ನಿಶಾನ್ತಂ ಹನ್ತಾಂ | 11 ಕಿನ್ನು ಮದೀಯೇನ
 ಯೇನ ದ್ರವ್ಯೇಣ ತವೋಪಕಾರೋಭವತ್ ತತ್ ಕರ್ಬ್ವಾಣಮರ್ಥಾದ್ ಈಶ್ವರಾಯ ನಿವೇದಿತಮ್ ಇದಂ ವಾಕ್ಯಂ ಯದಿ
 ಕೋಪಿ ಪಿತರಂ ಮಾತರಂ ವಾ ವಕ್ತಿ 12 ತರ್ಹಿ ಯೂಯಂ ಮಾತುಃ ಪಿತು ವೋಪಕಾರಂ ಕರ್ತಾಂ ತಂ ವಾರಯಥ |
 13 ಇತ್ಥಂ ಸ್ವಪ್ರಚಾರಿತಪರಮ್ಪುರಾಗತವಾಕ್ಯೇನ ಯೂಯಮ್ ಈಶ್ವರಾಜ್ಞಾಂ ಮುಧಾ ವಿಧದ್ವೈ, ಈದೃಶಾನ್ಯಾನ್ಯನೇಕಾನಿ
 ಕರ್ಮಾಣಿ ಕುರುದೈ | 14 ಅಥ ಸ ಲೋಕಾನಾಹೂಯ ಬಭಾಷೇ ಯೂಯಂ ಸರ್ವೇ ಮದ್ವಾಕ್ಯಂ ಶೃಣುತ ಬುದ್ಧದ್ವಿಜ್ಞ | 15
 ಬಾಹ್ಯಾದನ್ತರಂ ಪ್ರವಿಶ್ಯ ನರಮಮೇದ್ಯಂ ಕರ್ತಾಂ ಶಕ್ನೋತಿ ಈದೃಶಂ ಕಿಮಪಿ ವಸ್ತು ನಾಸ್ತಿ, ವರಮ್ ಅನ್ತರಾದ್ ಬಹಿರ್ಗತಂ
 ಯದ್ವಸ್ತು ತನ್ಮನುಜಮ್ ಅಮೇದ್ಯಂ ಕರೋತಿ | 16 ಯಸ್ಯ ಶೋತುಂ ಶೋತ್ರೇ ಸ್ತಃ ಸ ಶೃಣೋತು | 17 ತತಃ ಸ ಲೋಕಾನ್
 ಹಿತ್ವಾ ಗೃಹಮದ್ಯಂ ಪ್ರವಿಷ್ಟಸ್ತದಾ ಶಿಷ್ಯಸ್ತದೃಷ್ಟ್ವಾನ್ವವಾಕ್ಯಾರ್ಥಂ ಪಪ್ರಚ್ಛುಃ | 18 ತಸ್ಮಾತ್ ಸ ತಾನ್ ಜಗಾದ ಯೂಯಮಪಿ
 ಕಿಮೇತಾದ್ಯಗಬೋಧಾಃ? ಕಿಮಪಿ ದ್ರವ್ಯಂ ಬಾಹ್ಯಾದನ್ತರಂ ಪ್ರವಿಶ್ಯ ನರಮಮೇದ್ಯಂ ಕರ್ತಾಂ ನ ಶಕ್ನೋತಿ ಕಥಾಮಿಮಾಂ ಕಿಂ ನ
 ಬುದ್ಧದೈ? 19 ತತ್ ತದನ್ತರ್ನ ಪ್ರವಿಶತಿ ಕಿನ್ನು ಕುಕ್ಷಿಮದ್ಯಂ ಪ್ರವಿಶತಿ ಶೇಷೇ ಸರ್ವಭುಕ್ತವಸ್ತುಗ್ರಾಹಿಣಿ ಬಹಿದೇಶೇ ನಿಯಾತಿ |
 20 ಅಪರಮಪ್ಯವಾದೀದ್ ಯನ್ನರಾನ್ನಿರೇತಿ ತದೇವ ನರಮಮೇದ್ಯಂ ಕರೋತಿ | 21 ಯತೋಽನ್ತರಾದ್ ಅರ್ಥಾನ್ ಮಾನವಾನಾಂ
 ಮನೋಭ್ಯಃ ಕುಚಿನ್ತಾ ಪರಸ್ತ್ರೀವೇಶ್ಯಾಗಮನಂ 22 ನರವಧಶ್ಚಾಯ್ಯಂ ಲೋಭೋ ದುಷ್ಟತಾ ಪ್ರವಿಜ್ಞಾನಾ ಕಾಮುಕತಾ
 ಕುದ್ಯಷ್ಟಿರೀಶ್ವರನಿನ್ದಾಗರ್ವಸ್ತಮ ಇತ್ಯಾದೀನಿ ನಿರ್ಗಚ್ಛನ್ತಿ | 23 ಏತಾನಿ ಸರ್ವಾಣಿ ದುರಿತಾನ್ಯನ್ತರಾದೇತ್ಯ ನರಮಮೇದ್ಯಂ ಕುರ್ವನ್ತಿ |
 24 ಅಥ ಸ ಉತ್ಥಾಯ ತತ್ಥಾ ನಾತ್ ಸೋರಸೀದೋನ್ಪರಪ್ರದೇಶಂ ಜಗಾಮ ತತ್ರ ಕಿಮಪಿ ನಿವೇಶನಂ ಪ್ರವಿಶ್ಯ ಸರ್ವೈರಜ್ಞಾತಃ
 ಸ್ಥಾತುಂ ಮತಿಇತ್ಯೇ ಕಿನ್ನು ಗುಪ್ತಃ ಸ್ಥಾತುಂ ನ ಶಶಾಕ | 25 ಯತಃ ಸುರಘೈನೀಕೀದೇಶೀಯಯೂನಾನೀವಂಶೋದ್ಯವಸ್ತಿಯಾಃ

ಕನ್ಯಾ ಭೂತಗ್ರಸ್ತಾಸೀತ್ | ಸಾ ಸ್ತ್ರೀ ತದ್ವಾತ್ಸರ್ವಂ ಪ್ರಾಪ್ಯ ತತ್ಸಮೀಪಮಾಗತ್ಯ ತಚ್ಚರಣಯೋಃ ಪತಿತ್ವಾ 26 ಸ್ವಕನ್ಯಾತೋ ಭೂತಂ ನಿರಾಕರ್ತಾಂ ತಸ್ಮಿನ್ ವಿನಯಂ ಕೃತವತೀ | 27 ಕಿನ್ನು ಯೀಶುಸ್ತಾಮವದತ್ ಪ್ರಥಮಂ ಬಾಲಕಾಸ್ವಪ್ನನ್ನು ಯತೋ ಬಾಲಕಾನಾಂ ಖಾದ್ಯಂ ಗೃಹೀತ್ವಾ ಕುಕ್ಕುರೇಭ್ಯೋ ನಿಕ್ಷೇಪೋಽನುಚಿತಃ | 28 ತದಾ ಸಾ ಸ್ತ್ರೀ ತಮವಾದೀತ್ ಭೋಃ ಪ್ರಭೋ ತತ್ ಸತ್ಯಂ ತಥಾಪಿ ಮಜ್ಜಾಧಃಸ್ಥಾಃ ಕುಕ್ಕುರಾ ಬಾಲಾನಾಂ ಕರಪತಿಸ್ತಾನಿ ಖಾದ್ಯಖಣ್ಣಾನಿ ಖಾದನ್ತಿ | 29 ತತಃ ಸೋಽಕಥಯದ್ ಏತತ್ಕಥಾಹೇತೋಃ ಸಕುಶಲಾ ಯಾಹಿ ತವ ಕನ್ಯಾಂ ತ್ಯಕ್ತ್ವಾ ಭೂತೋ ಗತಃ | 30 ಅಥ ಸಾ ಸ್ತ್ರೀ ಗೃಹಂ ಗತ್ವಾ ಕನ್ಯಾಂ ಭೂತತ್ಯಕ್ತಾಂ ಶಯ್ಯಾಸ್ಥಿತಾಂ ದದಶ | 31 ಪುನಶ್ಚ ಸ ಸೋರಸೀದೋನ್ಮರಪ್ರದೇಶಾತ್ ಪ್ರಸ್ಥಾಯ ದಿಕಾಪಲಿದೇಶಸ್ಯ ಪ್ರಾನ್ತರಭಾಗೇನ ಗಾಲೀಲ್ಯಲಢೇಃ ಸಮೀಪಂ ಗತವಾನ್ | 32 ತದಾ ಲೋಕೈರೇಕಂ ಬಧಿರಂ ಕದ್ದದ್ವಾ ನರಂ ತನ್ನಿಕಟಮಾನೀಯ ತಸ್ಯ ಗಾತ್ರೇ ಹಸ್ತಮರ್ಪಯಿತುಂ ವಿನಯಃ ಕೃತಃ | 33 ತತೋ ಯೀಶು ಲೋಕಾರಣ್ಯಾತ್ ತಂ ನಿರ್ಜನಮಾನೀಯ ತಸ್ಯ ಕರ್ಣಯೋಜ್ಜುಲೀ ದದೌ ನಿಷ್ಠೀವಂ ದತ್ತಾ ಚ ತಜ್ಜಿಹ್ವಾಂ ಪಸ್ತರ್ಶ | 34 ಅನನ್ತರಂ ಸ್ವರ್ಗಂ ನಿರೀಕ್ಷ್ಯ ದೀರ್ಘಂ ನಿಶ್ಚಸ್ಯ ತಮವದತ್ ಇತಫತಃ ಅರ್ಥಾನ್ ಮುಕ್ತೋ ಭೂಯಾತ್ | 35 ತತಸ್ತತ್ಪುಣಂ ತಸ್ಯ ಕರ್ಣೌ ಮುಕ್ತೌ ಜಿಹ್ವಾಯಾಶ್ಚ ಜಾಡ್ಯಾಪಗಮಾತ್ ಸ ಸುಸ್ಪಷ್ಟವಾಕ್ಯಮಕಥಯತ್ | 36 ಅಥ ಸ ತಾನ್ ವಾಥಮಿತ್ಯಾದಿದೇಶ ಯೂಯಮಿಮಾಂ ಕಥಾಂ ಕಸ್ಮೈಚಿದಪಿ ಮಾ ಕಥಯತ, ಕಿನ್ನು ಸ ಯತಿ ನೃಷೇಢತ್ ತೇ ತತಿ ಬಾಹುಲ್ಯೇನ ಪ್ರಾಚಾರಯನ್; 37 ತೇಽತಿಚಮತ್ಕೃತ್ಯ ಪರಸ್ಪರಂ ಕಥಯಾಮಾಸುಃ ಸ ಬಧಿರಾಯ ಶ್ರವಣಶಕ್ತಿಂ ಮೂಕಾಯ ಚ ಕಥನಶಕ್ತಿಂ ದತ್ತಾ ಸರ್ವಾಂ ಕರ್ಮೋತ್ತಮರೂಪೇಣ ಚಕಾರ |

8 ತದಾ ತತ್ಸಮೀಪಂ ಬಹವೋ ಲೋಕಾ ಆಯಾತಾ ಅತಸ್ತೇಷಾಂ ಭೋಜ್ಯದ್ರವ್ಯಾಭಾವಾದ್ ಯೀಶುಃ ಶಿಷ್ಯಾನಾಹೂಯ ಜಗಾದ, | 2 ಲೋಕನಿವಹೇ ಮಮ ಕೃಪಾ ಜಾಯತೇ ತೇ ದಿನತ್ರಯಂ ಮಯಾ ಸಾರ್ಧಾಂ ಸನ್ನಿ ತೇಷಾಂ ಭೋಜ್ಯಂ ಕಿಮಪಿ ನಾಸ್ತಿ | 3 ತೇಷಾಂ ಮಧ್ಯೇಽನೇಕೇ ದೂರಾದ್ ಆಗತಾಃ, ಅಭುಕ್ತೇಷು ತೇಷು ಮಯಾ ಸ್ವಗೃಹಮಭಿಪ್ರಹಿತೇಷು ತೇ ಪಥಿ ಕ್ಲಮಿಷ್ಯನ್ತಿ | 4 ಶಿಷ್ಯಾ ಅವಾದಿಷುಃ, ಏತಾವತೋ ಲೋಕಾನ್ ತರ್ಪಯಿತುಮ್ ಅತ್ರ ಪ್ರವ್ತರೇ ಪೂಪಾನ್ ಪ್ರಾಪ್ತುಂ ಕೇನ ಶಕ್ಯತೇ? 5 ತತಃ ಸ ತಾನ್ ಪಪ್ರಚ್ಛ ಯುಷ್ಮಾಕಂ ಕತಿ ಪೂಪಾಃ ಸನ್ನಿ? ತೇಽಕಥಯನ್ ಸಪ್ | 6 ತತಃ ಸ ತಾಲ್ಯೋಕಾನ್ ಭುವಿ ಸಮುಪವೇಷ್ಯಮ್ ಆದಿಶ್ಯ ತಾನ್ ಸಪ್ತ ಪೂಪಾನ್ ಧೃತ್ವಾ ಈಶ್ವರಗುಣಾನ್ ಅನುಕೀರ್ತಯಾಮಾಸ, ಭಂಕ್ತಾ ಪರಿವೇಷಯಿತುಂ ಶಿಷ್ಯಾನ್ ಪ್ರತಿ ದದೌ, ತತಸ್ತೇ ಲೋಕೇಭ್ಯಃ ಪರಿವೇಷಯಾಮಾಸುಃ | 7 ತಥಾ ತೇಷಾಂ ಸಮೀಪೇ ಯೇ ಕ್ಷುದ್ರಮತ್ಸ್ಯಾ ಆಸನ್ ತಾನಪ್ಯಾದಾಯ ಈಶ್ವರಗುಣಾನ್ ಸಂಕೀರ್ತ್ಯ ಪರಿವೇಷಯಿತುಮ್ ಆದಿಷ್ಟವಾನ್ | 8 ತತೋ ಲೋಕಾ ಭುಕ್ತ್ವಾ ತೃಪ್ತಿಂ ಗತಾ ಅವಶಿಷ್ಟಖಾದ್ಯೈಃ ಪೂರ್ಣಾಃ ಸಪ್ತಡಲ್ಲಕಾ ಗೃಹೀತಾಶ್ಚ | 9 ಏತೇ ಭೋಕ್ತಾರಃ ಪ್ರಾಯಶ್ಚತುಃ ಸಹಸ್ರಪುರುಷಾ ಆಸನ್ ತತಃ ಸ ತಾನ್ ವಿಸಸರ್ಜ | 10 ಅಥ ಸ ಶಿಷ್ಯಃ ಸಹ ನಾವಮಾರುಹ್ಯ ದಲ್ಯಾನೂಥಾಸೀಮಾಮಾಗತಃ | 11 ತತಃ ಪರಂ ಫಿರೂಶಿನ ಆಗತ್ಯ ತೇನ ಸಹ ವಿವದಮಾನಾಸ್ತಸ್ಯ ಪರೀಕ್ಷಾರ್ಥಮ್ ಆಕಾಶೀಯಚಿಹ್ನಂ ದ್ರಷ್ಟುಂ ಯಾಚಿತವನ್ತಃ | 12 ತದಾ ಸೋಽನ್ವರ್ದೀರ್ಘಂ ನಿಶ್ಚಸ್ಯಾಕಥಯತ್, ಏತೇ ವಿದ್ಯಮಾನನರಾಃ ಕುತಶ್ಚಿನ್ಮಂ ಮೃಗಯನ್ತೇ? ಯುಷ್ಮಾನಹಂ ಯಥಾರ್ಥಂ ಬ್ರವೀಮಿ ಲೋಕಾನೇತಾನ್ ಕಿಮಪಿ ಚಿಹ್ನಂ ನ ದರ್ಶಯಿಷ್ಯತೇ | 13 ಅಥ ತಾನ್ ಹಿತ್ವಾ ಪುನ ನರ್ವಮ್ ಆರುಹ್ಯ ಪಾರಮಗಾತ್ | 14 ಏತರ್ಹಿ ಶಿಷ್ಯೈಃ ಪೂಪೇಷು ವಿಸ್ಮೃತೇಷು ನಾವಿ ತೇಷಾಂ ಸನ್ನಿಧೌ ಪೂಪ ಏಕಏವ ಸ್ಥಿತಃ | 15 ತದಾನೀಂ ಯೀಶುಸ್ತಾನ್ ಆದಿಷ್ಟವಾನ್ ಫಿರೂಶಿನಾಂ ಹೇರೋದಶ್ಚ ಕಿಣ್ಣಂ ಪ್ರತಿ ಸತರ್ಕಾಃ ಸಾವಧಾನಾಶ್ಚ ಭವತ | 16 ತತಸ್ತೇಽನ್ಯೋನ್ಯಂ ವಿವೇಚನಂ ಕರ್ತುಮ್ ಆರೇಭಿರೇ, ಅಸ್ಮಾಕಂ ಸನ್ನಿಧೌ ಪೂಪೋ ನಾಸ್ತೀತಿ ಹೇತೋರಿದಂ ಕಥಯತಿ | 17 ತದ್ ಬುದ್ಧ್ವಾ ಯೀಶುಸ್ತೇಭ್ಯೋಽಕಥಯತ್ ಯುಷ್ಮಾಕಂ ಸ್ಥಾನೇ ಪೂಪಾಭಾವಾತ್ ಕುತ ಇಹಂ ವಿತರ್ಕಯಥ? ಯೂಯಂ ಕಿಮದ್ಯಾಪಿ ಕಿಮಪಿ ನ ಜಾನೀಥ? ಬೋದ್ಯುಷ್ಚ ನ ಶಕ್ಯಥ? ಯಾವದದ್ಯ ಕಿಂ ಯುಷ್ಮಾಕಂ ಮನಾಂಸಿ ಕಠಿನಾನಿ ಸನ್ನಿ? 18 ಸತ್ತು ನೇತೇಷು ಕಿಂ ನ ಪಶ್ಯಥ? ಸತ್ತು ಕರ್ಣೇಷು ಕಿಂ ನ ಶ್ರೃಣುಥ? ನ ಸ್ಮರಥ ಚ? 19 ಯದಾಹಂ ಪಚ್ಚಪೂಪಾನ್ ಪಚ್ಚಸಹಸ್ರಾಣಾಂ ಪುರುಷಾಣಾಂ ಮಧ್ಯೇ ಭಂಕ್ತಾ ದತ್ತವಾನ್ ತದಾನೀಂ ಯೂಯಮ್ ಅವಶಿಷ್ಟಪೂಪೈಃ ಪೂರ್ಣಾನ್ ಕತಿ ಡಲ್ಲಕಾನ್ ಗೃಹೀತವನ್ತಃ? ತೇಽಕಥಯನ್ ದ್ವಾದಶಡಲ್ಲಕಾನ್ | 20 ಅಪರಂಚ್ಚ ಯದಾ ಚತುಃಸಹಸ್ರಾಣಾಂ ಪುರುಷಾಣಾಂ ಮಧ್ಯೇ ಪೂಪಾನ್ ಭಂಕ್ತಾ ದದಾಂ ತದಾ ಯೂಯಮ್ ಅತಿರಿಕ್ತಪೂಪಾನಾಂ ಕತಿ ಡಲ್ಲಕಾನ್ ಗೃಹೀತವನ್ತಃ? ತೇ ಕಥಯಾಮಾಸುಃ ಸಪ್ತಡಲ್ಲಕಾನ್ | 21 ತದಾ ಸ ಕಥಿತವಾನ್ ತರ್ಹಿ ಯೂಯಮ್ ಅಧುನಾಪಿ ಕುತೋ ಬೋದ್ಯುಃ ನ ಶಕ್ಯಥ? 22 ಅನನ್ತರಂ ತಸ್ಮಿನ್ ಬೈತ್ಯೈದಾನಗರೇ ಪ್ರಾಪ್ತೇ ಲೋಕಾ ಅನ್ಯಮೇಕಂ ನರಂ ತತ್ಸಮೀಪಮಾನೀಯ ತಂ ಸ್ಪಷ್ಟುಂ ತಂ ಪ್ರಾರ್ಥಯಾಚ್ಛಕ್ರೀ |

23 ತದಾ ತಸ್ಯಾನ್ಯಸ್ಯ ಕರೌ ಗೃಹೀತ್ವಾ ನಗರಾದ್ ಬಹಿರ್ದೇಶಂ ತಂ ನೀತವಾನ್; ತನ್ನೇತ್ರೇ ನಿಷ್ಠೀವಂ ದತ್ತ್ವಾ ತದ್ಗಾತ್ರೇ ಹಸ್ತಾವರ್ಪಯಿತ್ವಾ ತಂ ಪಪ್ರಚ್ಛ, ಕಿಮಪಿ ಪಶ್ಯಸಿ? 24 ಸ ನೇತ್ರೇ ಉನ್ಮೀಲ್ಯ ಜಗಾದ, ವ್ಯಕ್ಷವತ್ ಮನುಜಾನ್ ಗಚ್ಛತೋ ನಿರೀಕ್ಷೇ | 25 ತತೋ ಯೀಶುಃ ಪುನಸ್ತಸ್ಯ ನಯನಯೋ ಹಸ್ತಾವರ್ಪಯಿತ್ವಾ ತಸ್ಯ ನೇತ್ರೇ ಉನ್ಮೀಲಯಾಮಾಸ; ತಸ್ಮಾತ್ ಸ ಸ್ವಸೋ ಭೂತ್ವಾ ಸ್ವಷ್ಟರೂಪಂ ಸರ್ವಲೋಕಾನ್ ದದರ್ಶ | 26 ತತಃ ಪರಂ ತ್ವಂ ಗ್ರಾಮಂ ಮಾ ಗಚ್ಛ ಗ್ರಾಮಸ್ಯಂ ಕಮಪಿ ಚ ಕಿಮಪ್ಯನುಕ್ತಾ ನ್ವಿಜಗ್ಮಹಂ ಯಾಹೀತ್ಯಾದಿಶ್ಚ ಯೀಶುಸ್ತಂ ನಿಜಗ್ಮಹಂ ಪ್ರಹಿತವಾನ್ | 27 ಅನನ್ತರಂ ಶಿಷ್ಯೈಃ ಸಹಿತೋ ಯೀಶುಃ ಕೈಸರೀಯಾಫಿಲಿಪಿಪುರಂ ಜಗಾಮ, ಪಥಿ ಗಚ್ಛನ್ ತಾನಪ್ಯಚ್ಛತ್ ಕೋಹಮ್ ಅತ್ರ ಲೋಕಾಃ ಕಿಂ ವದನ್ತಿ? 28 ತೇ ಪ್ರತ್ಯೂಚುಃ ತ್ವಾಂ ಯೋಹನಂ ಮಜ್ಜಕಂ ವದನ್ತಿ ಕಿನ್ವು ಕೇಪಿ ಕೇಪಿ ಏಲಿಯಂ ವದನ್ತಿ; ಅಪರೇ ಕೇಪಿ ಕೇಪಿ ಭವಿಷ್ಯದ್ವಾದಿನಾಮ್ ಏಕೋ ಜನ ಇತಿ ವದನ್ತಿ | 29 ಅಥ ಸ ತಾನಪ್ಯಚ್ಛತ್ ಕಿನ್ವು ಕೋಹಮ್? ಇತ್ಯತ್ರ ಯೂಯಂ ಕಿಂ ವದಥ? ತದಾ ಪಿತರಃ ಪ್ರತ್ಯವದತ್ ಭವಾನ್ ಅಭಿಷಿಕ್ತಸ್ತಾತಾ | 30 ತತಃ ಸ ತಾನ್ ಗಾಡಮಾದಿಶದ್ ಯೂಯಂ ಮಮ ಕಥಾ ಕಸ್ಮೈಚಿದಪಿ ಮಾ ಕಥಯತ | 31 ಮನುಷ್ಯಪುತ್ರೇಣಾವಶ್ಯಂ ಬಹವೋ ಯಾತನಾ ಭೋಕ್ತವ್ಯಾಃ ಪ್ರಾಚೀನಲೋಕೈಃ ಪ್ರಧಾನಯಾಜಕೈರಧ್ಯಾಪಕೈಶ್ಚ ಸ ನಿಂದಿತಃ ಸನ್ ಘಾತಯಿಷ್ಯತೇ ತ್ಮತೀಯದಿನೇ ಉತ್ಥಾಸ್ಯತಿ ಚ, ಯೀಶುಃ ಶಿಷ್ಯಾನುಪದೇಷ್ಟುಮಾರಭ್ಯ ಕಥಾಮಮಾಂ ಸ್ವಷ್ಟಮಾಚಷ್ಟ | 32 ತಸ್ಮಾತ್ ಪಿತರಸ್ತಸ್ಯ ಹಸ್ತೌ ಧೃತ್ವಾ ತಂ ತರ್ಜ್ಜಿತವಾನ್ | 33 ಕಿನ್ವು ಸ ಮುಖಂ ಪರಾವರ್ತ್ಯ ಶಿಷ್ಯಗಣಂ ನಿರೀಕ್ಷ್ಯ ಪಿತರಂ ತರ್ಜಯಿತ್ವಾದೀನ್ ದೂರೀಭವ ವಿಪ್ಲವಾರಿನ್ ಈಶ್ವರೀಯಕಾರ್ಯಾದಪಿ ಮನುಷ್ಯಕಾರ್ಯಂ ತುಭ್ಯಂ ರೋಚತತಾಂ | 34 ಅಥ ಸ ಲೋಕಾನ್ ಶಿಷ್ಯಾಂಶ್ಚಾಹೂಯ ಜಗಾದ ಯಃ ಕಶ್ಚಿನ್ ಮಾಮನುಗನ್ತುಮ್ ಇಚ್ಛತಿ ಸ ಆತ್ಮಾನಂ ದಾಮುಕ್ತು, ಸ್ವಕ್ರುಶಂ ಗೃಹೀತ್ವಾ ಮತ್ಪಶ್ಚಾದ್ ಆಯಾತು | 35 ಯತೋ ಯಃ ಕಶ್ಚಿತ್ ಸ್ವಪ್ರಾಣಂ ರಕ್ಷಿತುಮಿಚ್ಛತಿ ಸ ತಂ ಹಾರಯಿಷ್ಯತಿ, ಕಿನ್ವು ಯಃ ಕಶ್ಚಿನ್ ಮದರ್ಥಂ ಸುಸಂವಾದಾರ್ಥಿನ್ ಪ್ರಾಣಂ ಹಾರಯತಿ ಸ ತಂ ರಕ್ಷಿಷ್ಯತಿ | 36 ಅಪರಶ್ಚ ಮನುಜಃ ಸರ್ವಂ ಜಗತ್ ಪಾಪ್ಯ ಯದಿ ಸ್ವಪ್ರಾಣಂ ಹಾರಯತಿ ತರ್ಹಿ ತಸ್ಯ ಕೋ ಲಾಭಃ? 37 ನರಃ ಸ್ವಪ್ರಾಣವಿನಿಮಯೇನ ಕಿಂ ದಾತುಂ ಶಕ್ನೋತಿ? 38 ಏತೇಷಾಂ ವ್ಯಭಿಚಾರಿಣಾಂ ಪಾಪಿನಾನ್ಯು ಲೋಕಾನಾಂ ಸಾಕ್ಷಾದ್ ಯದಿ ಕೋಪಿ ಮಾಂ ಮತ್ಕಥಾನ್ಯು ಲಜ್ಜಾಸ್ವದಂ ಜಾನಾತಿ ತರ್ಹಿ ಮನುಜಪುತ್ರೋ ಯದಾ ಧರ್ಮದೂತೈಃ ಸಹ ಪಿತುಃ ಪ್ರಭಾವೇಣಾಗಮಿಷ್ಯತಿ ತದಾ ಸೋಪಿ ತಂ ಲಜ್ಜಾಸ್ವದಂ ಜ್ಞಾಸ್ಯತಿ |

9 ಅಥ ಸ ತಾನವಾದೀತ್ ಯುಷ್ಮಭ್ಯಮಹಂ ಯಥಾರ್ಥಂ ಕಥಯಾಮಿ, ಈಶ್ವರರಾಜ್ಯಂ ಪರಾಕ್ರಮೇಣೋಪಸ್ಥಿತಂ ನ ದೃಷ್ಟ್ವಾ ಮೃತ್ಯುಂ ನಾಸ್ವಾದಿಷ್ಯನ್ತೇ, ಅತ್ರ ದಕ್ಷಾಯಮಾನಾನಾಂ ಮಧ್ಯೇಪಿ ತಾದೃಶಾ ಲೋಕಾಃ ಸನ್ತಿ | 2 ಅಥ ಷಡ್ವಿನೇಭ್ಯಃ ಪರಂ ಯೀಶುಃ ಪಿತರಂ ಯಾಕೂಬಂ ಯೋಹನಶ್ಚ ಗೃಹೀತ್ವಾ ಗಿರೇರುಚ್ಛಸ್ಯ ನಿರ್ಜನಸ್ಥಾನಂ ಗತ್ವಾ ತೇಷಾಂ ಪ್ರತ್ಯಕ್ಷೇ ಮೂರ್ತ್ಯನ್ತರಂ ದಧಾರ | 3 ತತಸ್ತಸ್ಯ ಪರಿಧೇಯಮ್ ಈದೃಶಮ್ ಲಬ್ಧ್ವ್ಯಲಹಿಮಪಾಣಡರಂ ಜಾತಂ ಯದ್ ಜಗತಿ ಕೋಪಿ ರಜಕೋ ನ ತಾದ್ಯತ್ ಪಾಣಡರಂ ಕರ್ತಾಂ ಶಕ್ನೋತಿ | 4 ಅಪರಶ್ಚ ಏಲಿಯೋ ಮೂಸಾಶ್ಚ ತೇಭ್ಯೋ ದರ್ಶನಂ ದತ್ತ್ವಾ ಯೀಶುನಾ ಸಹ ಕಥನಂ ಕರ್ತುಮಾರೇಭಾತೇ | 5 ತದಾ ಪಿತರೋ ಯೀಶುಮವಾದೀತ್ ಹೇ ಗುರೋಽಸ್ಮಾಕಮತ್ರ ಸ್ಥಿತಿರುತ್ತಮಾ, ತತಏವ ವಯಂ ತ್ವತ್ಪ್ರತೇ ಏಕಾಂ ಮೂಸಾಕೃತೇ ಏಕಾಮ್ ಏಲಿಯಕೃತೇ ಚೈಕಾಂ, ಏತಾಸ್ತಿಸ್ತಃ ಕುಟೇ ನಿರ್ಮೂಮ | 6 ಕಿನ್ವು ಸ ಯದುಕ್ತವಾನ್ ತತ್ ಸ್ವಯಂ ನ ಬುಬುಧೇ ತತಃ ಸರ್ವೇ ಬಿಭಯಾನ್ಯುಕ್ತುಃ | 7 ಏತರ್ಹಿ ಪಯೋದಸ್ತಾನ್ ಛಾದಯಾಮಾಸ, ಮಮಯಾಂ ಪ್ರಿಯಃ ಪುತ್ರಃ ಕಥಾಸು ತಸ್ಯ ಮನಾಂಸಿ ನಿವೇಶಯತೇತಿ ನಭೋವಾಣೀ ತನ್ನೇದ್ಯಾನ್ಯುರ್ಯೌ | 8 ಅಥ ಹಠಾತ್ಪ್ರೇ ಚತುರ್ದಿಶೋ ದೃಷ್ಟ್ವಾ ಯೀಶುಂ ವಿನಾ ಸ್ಥೈಃ ಸಹಿತಂ ಕಮಪಿ ನ ದದೃಶುಃ | 9 ತತಃ ಪರಂ ಗಿರೇರವರೋಹಣಕಾಲೇ ಸ ತಾನ್ ಗಾಡಮ್ ದೂತ್ಯಾದಿದೇಶ ಯಾವನ್ನರಸೂನೋಃ ಶೃಶಾನಾದುತ್ಥಾನಂ ನ ಭವತಿ, ತಾವತ್ ದರ್ಶನಸ್ಯಾಸ್ಯ ವಾರ್ತಾ ಯುಷ್ಮಾಭಿಃ ಕಸ್ಮೈಚಿದಪಿ ನ ವಕ್ತವ್ಯಾ | 10 ತದಾ ಶೃಶಾನಾದುತ್ಥಾನಸ್ಯ ಕೋಭಿಪ್ರಾಯ ಇತಿ ವಿಚಾರ್ಯ ತೇ ತದ್ಭಾಕ್ಯಂ ಸ್ವೇಷು ಗೋಪಾಯಾನ್ಯುಕ್ತೀ | 11 ಅಥ ತೇ ಯೀಶುಂ ಪಪ್ರಚ್ಛುಃ ಪ್ರಥಮತ ಏಲಿಯೇನಾಗನ್ತವ್ಯಮ್ ಇತಿ ವಾಕ್ಯಂ ಕುತ ಉಪಾಧ್ಯಾಯಾ ಆಹುಃ? 12 ತದಾ ಸ ಪ್ರತ್ಯವಾಚ, ಏಲಿಯಃ ಪ್ರಥಮಮೇತ್ಯ ಸರ್ವಕಾರ್ಯಾಣಿ ಸಾಧಯಿಷ್ಯತಿ; ನರಪುತ್ರೇ ಚ ಲಿಪಿ ಯಥಾಸ್ತೇ ತಥೈವ ಸೋಪಿ ಬಹುದುಃಖಂ ಪ್ರಾಪ್ಯಾಪಜ್ಞಾಸ್ಯತೇ | 13 ಕಿನ್ವು ಹಂ ಯುಷ್ಮಾನ್ ವದಾಮಿ, ಏಲಿಯಾರ್ಥೇ ಲಿಪಿ ಯಥಾಸ್ತೇ ತಥೈವ ಸ ಏತ್ಯ ಯಯೌ, ಲೋಕಾಃ ಸ್ವೇಚ್ಛಾನುರೂಪಂ ತಮಭಿವೃಹಕರನ್ತಿ ಸ್ಮ | 14 ಅನನ್ತರಂ ಸ ಶಿಷ್ಯಸಮೀಪಮೇತ್ಯ ತೇಷಾಂ ಚತುಃಪಾರ್ಶ್ವೇ ತೈಃ ಸಹ ಬಹುಜನಾನ್ ವಿವದಮಾನಾನ್ ಅಧ್ಯಾಪಕಾಂಶ್ಚ ದೃಷ್ಟ್ವಾನಾನ್; 15 ಕಿನ್ವು ಸರ್ವಲೋಕಾಸ್ತಂ ದೃಷ್ಟ್ವಾವ ಚಮತ್ಕೃತ್ಯ ತದಾಸನ್ನಂ ಧಾವನ್ನಸ್ತಂ ಪ್ರಣೇಮುಃ | 16 ತದಾ ಯೀಶುರಧ್ಯಾಪಕಾನಪ್ರಾಕ್ಷೀದ್ ಏತ್ಯೈಃ ಸಹ ಯೂಯಂ ಕಿಂ

ವಿವದದ್ದೇ? 17 ತತೋ ಲೋಕಾನಾಂ ಕಶ್ಚಿದೇಕಃ ಪ್ರತ್ಯವಾದೀತ್ ಹೇ ಗುರೋ ಮಮ ಸೂನುಂ ಮೂಕಂ ಭೂತಧೃತಙ್ಗು ಭವದಾಸನ್ನಮ್ ಆನಯಂ | 18 ಯದಾಸೌ ಭೂತಸ್ತಮಾಕ್ರಮತೇ ತದೈವ ಪಾತಸತಿ ತಥಾ ಸ ಘೇಣಾಯತೇ, ದನ್ವೈರ್ದನ್ಯಾನ್ ಘರ್ಷತಿ ಕ್ಷೀಣೋ ಭವತಿ ಚ; ತತೋ ಹೇತೋಸ್ತಂ ಭೂತಂ ತ್ಯಾಜಯಿತುಂ ಭವಚ್ಛಿಷ್ಯಾನ್ ನಿವೇದಿತವಾನ್ ಕಿನ್ನು ತೇ ನ ಶೇಕುಃ | 19 ತದಾ ಸ ತಮವಾದೀತ್, ರೇ ಅವಿಶ್ವಾಸಿನಃ ಸನ್ನಾನಾ ಯುಷ್ಮಾಭಿಃ ಸಹ ಕತಿ ಕಾಲಾನಹಂ ಸ್ಥಾಸ್ಥಾಮಿ? ಅಪರಾನ್ ಕತಿ ಕಾಲಾನ್ ವಾ ವ ಆಚಾರಾನ್ ಸಹಿಷ್ಯೇ? ತಂ ಮದಾಸನ್ನಮನಯತ | 20 ತತಸ್ತತ್ಸನ್ನಿಧಿಂ ಸ ಅನೀಯತ ಕಿನ್ನು ತಂ ದೃಷ್ಟ್ವೈವ ಭೂತೋ ಬಾಲಕಂ ದೃತವಾನ್; ಸ ಚ ಭೂಮೌ ಪತಿತ್ವಾ ಘೇಣಾಯಮಾನೋ ಲುಲೋರ | 21 ತದಾ ಸ ತತ್ತಿತರಂ ಪಪ್ರಚ್ಛ, ಅಸ್ಯೇದೃಶೀ ದಶಾ ಕತಿ ದಿನಾನಿ ಭೂತಾ? ತತಃ ಸೋವಾದೀತ್ ಬಾಲ್ಯಕಾಲಾತ್ | 22 ಭೂತೋಯಂ ತಂ ನಾಶಯಿತುಂ ಬಹುವಾರಾನ್ ವಹೌ ಜಲೇ ಚ ನೃಕ್ಷಿಪತ್ ಕಿನ್ನು ಯದಿ ಭವಾನ ಕಿಮಪಿ ಕರ್ತಾಂ ಶಕ್ನೋತಿ ತರ್ಹಿ ದಯಾಂ ಕೃತ್ವಾಸ್ತಾನ್ ಉಪಕರೋತು | 23 ತದಾ ಯೇಶುಸ್ತಮವದತ್ ಯದಿ ಪ್ರತ್ಯೇತುಂ ಶಕ್ನೋಷಿ ತರ್ಹಿ ಪ್ರತ್ಯಯೀ ಜನಾಯ ಸರ್ವಂ ಸಾಧ್ಯಮ್ | 24 ತತಸ್ತತ್ಕ್ಷಣಂ ತದ್ಬಾಲಕಸ್ಯ ಪಿತಾ ಪ್ರೋಚ್ಛಿ ರೂವನ್ ಸಾಶ್ರುನೇತ್ರಃ ಪ್ರೋವಾಚ, ಪ್ರಭೋ ಪ್ರತ್ಯೇಮಿ ಮಮಾಪ್ರತ್ಯಯಂ ಪ್ರತಿಕುರು | 25 ಅಥ ಯೇಶು ಲೋಕಸಜ್ಜಂ ಧಾವಿತ್ವಾಯಾನ್ತಂ ದೃಷ್ಟ್ವಾ ತಮಪೂತಭೂತಂ ತರ್ಹಯಿತ್ವಾ ಜಗಾದ, ರೇ ಬಧಿರ ಮೂಕ ಭೂತ ತ್ವಮೇತಸ್ಮಾತ್ ಬಹಿರ್ಭವ ಪುನಃ ಕದಾಪಿ ಮಾಶ್ರಯ್ಯಿನ್ ತ್ವಾಮಹಮ್ ಇತ್ಯಾದಿಶಾಮಿ | 26 ತದಾ ಸ ಭೂತಶ್ಚೀತ್ಯಬ್ಧಂ ಕೃತ್ವಾ ತಮಾಪೀಡ್ಯ ಬಹಿರ್ಜಜಾಮ, ತತೋ ಬಾಲಕೋ ಮೃತಕಲ್ದೋ ಬಭೂವ ತಸ್ಮಾದಯಂ ಮೃತಇತ್ಯನೇಕೇ ಕಥಯಾಮಾಸುಃ | 27 ಕಿನ್ನು ಕರಂ ದೃತ್ವಾ ಯೇಶುನೋತ್ಪಾಪಿತಃ ಸ ಉತ್ಸೌ | 28 ಅಥ ಯೇಶೌ ಗೃಹಂ ಪ್ರವಿಷ್ಟೇ ಶಿಷ್ಯಾ ಗುಪ್ತಂ ತಂ ಪಪ್ರಚ್ಛ, ವಯಮೇನಂ ಭೂತಂ ತ್ಯಾಜಯಿತುಂ ಕುತೋ ನ ಶಕ್ಯಾಃ? 29 ಸ ಉವಾಚ, ಪ್ರಾರ್ಥನೋಪವಾಸೌ ವಿನಾ ಕೇನಾಪ್ಯನೇನ ಕರ್ಮಣಾ ಭೂತಮೀದೃಶಂ ತ್ಯಾಜಯಿತುಂ ನ ಶಕ್ಯಂ | 30 ಅನನ್ತರಂ ಸ ತತ್ಪಾನ್ವಾದಿತ್ವಾ ಗಾಲೀಲ್ಮದ್ಯೇನ ಯಯೌ, ಕಿನ್ನು ತತ್ ಕೋಪಿ ಜಾನೀಯಾದಿತಿ ಸ ನೈಚ್ಛತ್ | 31 ಅಪರಙ್ಗು ಸ ಶಿಷ್ಯಾನುಪದಿಶನ್ ಬಭಾಷೇ, ನರಪುತ್ರೋ ನರಹಸ್ತೇಷು ಸಮರ್ಪಯಿಷ್ಯತೇ ತೇ ಚ ತಂ ಹನಿಷ್ಯನ್ತಿ ತೈಸ್ತಸ್ಮಿನ್ ಹತೇ ತೃತೀಯದಿನೇ ಸ ಉತ್ಪಾಸ್ಯತೀತಿ | 32 ಕಿನ್ನು ತತ್ಕಥಾಂ ತೇ ನಾಬುದ್ಧಸ್ತು ಪ್ರಷ್ಟುಣ್ಣು ಬಿಭ್ಯಃ | 33 ಅಥ ಯೇಶುಃ ಕಫರ್ನಾಹೂಮ್ಪುರಮಾಗತ್ಯ ಮಧ್ಯೇಗೃಹಙ್ಗೋತ್ಯ ತಾನಪ್ಯಚ್ಛದ್ ವರ್ತಮಧ್ಯೇ ಯೂಯಮನೋನ್ಯಂ ಕಿಂ ವಿವದದ್ದೇ ಸ್ತು? 34 ಕಿನ್ನು ತೇ ನಿರುತ್ತರಾಸ್ತಸ್ಯ ಯೆಸ್ಮಾತ್ಕೇಷಾಂ ಕೋ ಮುಖ್ಯ ಇತಿ ವರ್ತಾನಿ ತೇನೋನ್ಯಂ ವ್ಯವದನ್ | 35 ತತಃ ಸ ಉಪವಿಶ್ಯ ದ್ವಾದಶಶಿಷ್ಯಾನ್ ಆಹೂಯ ಬಭಾಷೇ ಯಃ ಕಶ್ಚಿತ್ ಮುಖ್ಯೋ ಭವಿತುಮಿಚ್ಛತಿ ಸ ಸರ್ವೇಭ್ಯೋ ಗೌಣಃ ಸರ್ವೇಷಾಂ ಸೇವಕಶ್ಚ ಭವತು | 36 ತದಾ ಸ ಬಾಲಕಮೇಕಂ ಗೃಹೀತ್ವಾ ಮಧ್ಯೇ ಸಮುಪಾವೇಶಯತ್ ತತಸ್ತಂ ಕ್ರೋಡೇ ಕೃತ್ವಾ ತಾನವಾದಾತ್ | 37 ಯಃ ಕಶ್ಚಿದೀದೃಶಸ್ಯ ಕಸ್ಯಾಪಿ ಬಾಲಸ್ಯಾತಿಥ್ಯಂ ಕರೋತಿ ಸ ಮಮಾತಿಥ್ಯಂ ಕರೋತಿ; ಯಃ ಕಶ್ಚಿನ್ಮಾತಿಥ್ಯಂ ಕರೋತಿ ಸ ಕೇವಲಮ್ ಮಮಾತಿಥ್ಯಂ ಕರೋತಿ ತನ್ನ ಮತ್ತೈರಕಸ್ಯಾಪ್ಯಾತಿಥ್ಯಂ ಕರೋತಿ | 38 ಅಥ ಯೋಹನ್ ತಮಬ್ರವೀತ್ ಹೇ ಗುರೋ, ಅಸ್ಮಾಕಮನನುಗಾಮಿನಮ್ ಏಕಂ ತ್ವಾನ್ನಾಮ್ನಾ ಭೂತಾನ್ ತ್ಯಾಜಯನ್ತಂ ವಯಂ ದೃಷ್ಟ್ವವನ್ತಃ, ಅಸ್ಮಾಕಮಪಶ್ಯಾದ್ಯಾಪಿತ್ಯಾಚ್ಛ ತಂ ನೃಷೇಧಾಮ | 39 ಕಿನ್ನು ಯೇಶುರವದತ್ ತಂ ಮಾ ನಿಷೇಧತ್, ಯತೋ ಯಃ ಕಶ್ಚಿನ್ ಮನ್ನಾಮ್ನಾ ಚಿತ್ರಂ ಕರ್ಮ ಕರೋತಿ ಸ ಸಹಸಾ ಮಾಂ ನಿಂದಿತುಂ ನ ಶಕ್ನೋತಿ | 40 ತಥಾ ಯಃ ಕಶ್ಚಿನ್ ಯುಷ್ಮಾಕಂ ವಿಪಕ್ಷತಾಂ ನ ಕರೋತಿ ಸ ಯುಷ್ಮಾಕಮೇವ ಸಪಕ್ಷಃ | 41 ಯಃ ಕಶ್ಚಿನ್ ಯುಷ್ಮಾನ್ ಖೀಷ್ಟಶಿಷ್ಯಾನ್ ಜ್ಞಾತ್ವಾ ಮನ್ನಾಮ್ನಾ ಕಂಸೈಕೇನ ಪಾನೀಯಂ ಪಾತುಂ ದದಾತಿ, ಯುಷ್ಮಾನಹಂ ಯಥಾರ್ಥಂ ವಚ್ಛಿ, ಸ ಫಲೇನ ವಳ್ಳಿತೋ ನ ಭವಿಷ್ಯತಿ | 42 ಕಿನ್ನು ಯದಿ ಕಶ್ಚಿನ್ ಮಯಿ ವಿಶ್ವಾಸಿನಾಮೇಷಾಂ ಕ್ಷುದ್ರಪ್ರಾಣಿನಾಮ್ ಏಕಸ್ಯಾಪಿ ವಿಘ್ನಂ ಜನಯತಿ, ತರ್ಹಿ ತಸ್ಯೈತತ್ಕರ್ಮ ಕರಣಾತ್ ಕಣ್ವಬದ್ಧಪೇಷಣೀಕಸ್ಯ ತಸ್ಯ ಸಾಗರಾಗಾಧಜಲ ಮಜ್ಜನಂ ಭದ್ರಂ | 43 ಅತಃ ಸ್ವಕರೋ ಯದಿ ತ್ವಾಂ ಬಾಧತೇ ತರ್ಹಿ ತಂ ಛಿನ್ವಿ; 44 ಯಸ್ಮಾತ್ ಯತ್ರ ಕೀಟಾ ನ ಮ್ಪಿಯನ್ತೇ ವಹ್ನಿಶ್ಚ ನ ನಿರ್ವಾತಿ, ತಸ್ಮಿನ್ ಅನಿರ್ವಾಣಾನಲನರಕೇ ಕರದ್ವಯವಸ್ತವ ಗಮನಾತ್ ಕರಹೀನಸ್ಯ ಸ್ವರ್ಗಪ್ರವೇಶಸ್ತವ ಕ್ಷೇಮಂ | (Geenna 1067) 45 ಯದಿ ತವ ಪಾದೋ ವಿಘ್ನಂ ಜನಯತಿ ತರ್ಹಿ ತಂ ಛಿನ್ವಿ, 46 ಯತೋ ಯತ್ರ ಕೀಟಾ ನ ಮ್ಪಿಯನ್ತೇ ವಹ್ನಿಶ್ಚ ನ ನಿರ್ವಾತಿ, ತಸ್ಮಿನ್ ಉರ್ವಾಣವಹ್ನಿ ನರಕೇ ದ್ವಿಪಾದವತಸ್ತವ ನಿಕ್ಷೇಪಾತ್ ಪಾದಹೀನಸ್ಯ ಸ್ವರ್ಗಪ್ರವೇಶಸ್ತವ ಕ್ಷೇಮಂ | (Geenna 1067) 47 ಸ್ವನೇತ್ರಂ ಯದಿ ತ್ವಾಂ ಬಾಧತೇ ತರ್ಹಿ ತದಪ್ಪುತ್ಯಾಟಿಯ, ಯತೋ ಯತ್ರ ಕೀಟಾ ನ ಮ್ಪಿಯನ್ತೇ ವಹ್ನಿಶ್ಚ ನ ನಿರ್ವಾತಿ, 48 ತಸ್ಮಿನ್ ಉರ್ವಾಣವಹ್ನಿ ನರಕೇ ದ್ವಿನ್ವೇತ್ರಸ್ಯ ತವ ನಿಕ್ಷೇಪಾತ್ ಏಕನೇತ್ರವತ ಈಶ್ವರರಾಜ್ಯೇ ಪ್ರವೇಶಸ್ತವ ಕ್ಷೇಮಂ | (Geenna 1067) 49 ಯಥಾ ಸರ್ವೋ ಬಲಿ ಲವಣಾಕ್ರಃ ಕ್ರಿಯತೇ ತಥಾ

ಸರ್ವೋ ಜನೋ ವಕ್ಷಿರೂಪೇಣ ಲವಣಾಕ್ಷಃ ಕಾರಿಷ್ಯತೇ | 50 ಲವಣಂ ಭದ್ರಂ ಕಿನ್ನು ಯದಿ ಲವಣೇ ಸ್ವಾದುತಾ ನ ತಿಷ್ಠತಿ, ತರ್ಹಿ ಕಥಮ್ ಆಸ್ವಾದ್ಯುಕ್ತಂ ಕರಿಷ್ಯಥ? ಯೂಯಂ ಲವಣಯುಕ್ತಾ ಭವತ ಪರಸ್ಪರಂ ಪ್ರೇಮ ಕುರುತ |

10 ಅನನ್ದರಂ ಸ ತತ್ಸಾನ್ಯಾತ್ ಪ್ರಸ್ಥಾಯ ಯದ್ಧನನದ್ಯಾ ಪಾರೇ ಯಿಹೂದಾಪ್ರದೇಶ ಉಪಸ್ಥಿತವಾನ್, ತತ್ರ ತದನ್ವಿಕೇ ಲೋಕಾನಾಂ ಸಮಾಗಮೇ ಜಾತೇ ಸ ನಿಜರೀತ್ಯನುಸಾರೇಣ ಪುನಸ್ತಾನ್ ಉಪದಿದೇಶ | 2 ತದಾ ಫಿರೂಶಿನಸ್ತತ್ಸಮೀಪಮ್ ಏತ್ಯ ತಂ ಪರೀಕ್ಷಿತುಂ ಪಪ್ರಚ್ಛಃ ಸ್ವಜಾಯಾ ಮನುಜಾನಾಂ ತ್ಯಜ್ಯಾ ನ ವೇತಿ? 3 ತತಃ ಸ ಪ್ರತ್ಯವಾದೀತ್, ಅತ್ರ ಕಾರ್ಯೋ ಮೂಸಾ ಯುಷ್ಮಾನ್ ಪ್ರತಿ ಕಿಮಾಜ್ಞಾಪಯತ್? 4 ತ ಊಚುಃ ತ್ಯಾಗವತ್ರಂ ಲೇಖಿತುಂ ಸ್ವಪತ್ನೀಂ ತ್ಯಕ್ತುಚ್ಛ ಮೂಸಾಸನಮನ್ಯತೇ | 5 ತದಾ ಯೀಶುಃ ಪ್ರತ್ಯವಾಚ, ಯುಷ್ಮಾಕಂ ಮನಸಾಂ ಕಾಠಿನ್ಯಾದ್ಧೇತೋ ಮೂಸಾ ನಿದೇಶಮಿಮಮ್ ಅಲಿಖತ್ | 6 ಕಿನ್ನು ಸ್ಯಷ್ಟೇರಾದೌ ಈಶ್ವರೋ ನರಾನ್ ಪುಂದರೂಪೇಣ ಸ್ವೀರೂಪೇಣ ಚ ಸಸರ್ಜ | 7 "ತತಃ ಕಾರಣಾತ್ ಪುಮಾನ್ ಪಿತರಂ ಮಾತರಚ್ಛ ತ್ಯಕ್ತ್ವಾ ಸ್ವಜಾಯಾಯಾಮ್ ಆಸಕ್ತೋ ಭವಿಷ್ಯತಿ, 8 ತೌ ದ್ವಾವ್ ಏಕಾಜ್ಞಾ ಭವಿಷ್ಯತಃ | " ತಸ್ಮಾತ್ ತತ್ಕಾಲಮಾರಭ್ಯ ತೌ ನ ದ್ವಾವ್ ಏಕಾಜ್ಞಾ | 9 ಅತಃ ಕಾರಣಾದ್ ಈಶ್ವರೋ ಯದಯೋಜಯತ್ ಕೋಪಿ ನರಸ್ತನ್ನ ವಿಮೀಜಯೇತ್ | 10 ಅಥ ಯೀಶು ಗ್ಯೃಹಂ ಪ್ರವಿಷ್ಟಸ್ತದಾ ಶಿಷ್ಯಾಃ ಪುನಸ್ತತ್ಕಥಾಂ ತಂ ಪಪ್ರಚ್ಛಃ | 11 ತತಃ ಸೋವದತ್ ಕಶ್ಚಿದ್ ಯದಿ ಸ್ವಭಾಯ್ಯಾಂ ತ್ಯಕ್ತವಾನ್ಯಾಮ್ ಉದ್ವಹತಿ ತರ್ಹಿ ಸ ಸ್ವಭಾಯ್ಯಾಯಾಃ ಪ್ರಾತಿಕೂಲ್ಯೇನ ವ್ಯಭಿಚಾರೀ ಭವತಿ | 12 ಕಾಚಿನ್ನಾರೀ ಯದಿ ಸ್ವಪತಿಂ ಹಿತ್ವಾನ್ಯಪುಂಸಾ ವಿವಾಹಿತಾ ಭವತಿ ತರ್ಹಿ ಸಾಪಿ ವ್ಯಭಿಚಾರಿಣೀ ಭವತಿ | 13 ಅಥ ಸ ಯಥಾ ಶಿಶೂನ್ ಸ್ವಶೇತ್, ತದರ್ಥಂ ಲೋಕೈಸ್ತದನ್ವಿಕಂ ಶಿಶವ ಆನೀಯನ್ನ, ಕಿನ್ನು ಶಿಷ್ಯಾಸ್ತಾನಾನೀತವತಸ್ತರ್ಜಯಾಮಾಸುಃ | 14 ಯೀಶುಸ್ತದ್ ದೃಷ್ಟ್ವಾ ಕ್ರುದ್ಧನ್ ಜಗಾದ, ಮನ್ನಿಕಟಮ್ ಆಗನ್ನುಂ ಶಿಶೂನ್ ಮಾ ವಾರಯತ, ಯತ ಏತಾದ್ಯಶಾ ಈಶ್ವರರಾಜ್ಯಾದಿಕಾರಿಣಃ | 15 ಯುಷ್ಮಾನಹಂ ಯಥಾರ್ಥಂ ವಚ್ಛಿ ಯಃ ಕಶ್ಚಿತ್ ಶಿಶುವದ್ ಭೂತ್ವಾ ರಾಜ್ಯಮೀಶ್ವರಸ್ಯ ನ ಗೃಹ್ಣೀಯಾತ್ ಸ ಕದಾಪಿ ತದ್ರಾಜ್ಯಂ ಪ್ರವೇಷ್ಯುಂ ನ ಶಕ್ನೋತಿ | 16 ಅನನತರಂ ಸ ಶಿಶೂನಜ್ಯೇ ನಿಧಾಯ ತೇಷಾಂ ಗಾತ್ರೇಷು ಹಸ್ತೌ ತದ್ವಾಶಿಷಂ ಬಭಾಷೇ | 17 ಅಥ ಸ ವತ್ಸನಾ ಯಾತಿ, ಏತರ್ಹಿ ಜನ ಏಕೋ ಧಾವನ್ ಆಗತ್ಯ ತತ್ಸಮ್ಬೋಜೇ ಜಾನುನೀ ಪಾತಯಿತ್ವಾ ಪೃಷ್ಟವಾನ್, ಭೋಃ ಪರಮಗುರೋ, ಅನನ್ತಾಯುಃ ಪ್ರಾಪ್ತಯೇ ಮಯಾ ಸಿಂ ಕರ್ತೃವ್ಯಂ? (aiōnios g166) 18 ತದಾ ಯೀಶುರುವಾಚ, ಮಾಂ ಪರಮಂ ಕುತೋ ವದಸಿ? ವಿನೇಶ್ವರಂ ಕೋಪಿ ಪರಮೋ ನ ಭವತಿ | 19 ಪರಸ್ತ್ರೀಂ ನಾಭಿಗಚ್ಛಃ; ನರಂ ಮಾ ಘಾತಯ; ಸ್ವೇಯಂ ಮಾ ಕುರು; ಮೃಷಾಸಾಕ್ಷ್ಯಂ ಮಾ ದೇಹಿ; ಹಿಂಸಾಚ್ಛ ಮಾ ಕುರು; ಪಿತರೌ ಸಮ್ಯನ್ಯಸ್ತಃ; ನಿದೇಶಾ ಏತೇ ತ್ವಯಾ ಜ್ಞಾತಾಃ | 20 ತತಸ್ತನ ಪ್ರತ್ಯುಕ್ತಂ, ಹೇ ಗುರೋ ಬಾಲ್ಯಕಾಲಾದಹಂ ಸರ್ವಾನೇತಾನ್ ಆಚರಾಮಿ | 21 ತದಾ ಯೀಶುಸ್ತಂ ವಿಲೋಕ್ಯ ಸ್ನೇಹೇನ ಬಭಾಷೇ, ತವೈಕಸ್ಯಾಭಾವ ಆಸೇ; ತ್ವಂ ಗತ್ವಾ ಸರ್ವಸ್ತಂ ವಿಕ್ರೀಯ ದರಿದ್ರೇಭ್ಯೋ ವಿಶ್ರಾಣಯ, ತತಃ ಸ್ವಗೇಢ ಧನಂ ಪ್ರಾಪ್ಸ್ಯಸಿ; ತತಃ ಪರಮ್ ಏತ್ಯ ಕುಶಂ ವಹನ್ ಮದನವರ್ತೀ ಭವ | 22 ಕಿನ್ನು ತಸ್ಯ ಬಹುಸಮ್ಪದ್ವಿದ್ಯಮಾನತ್ವಾತ್ ಸ ಇಮಾಂ ಕಥಾಮಾಕರ್ಣ್ಯ ವಿಷಣೋ ದುಃಖಿತಶ್ಚ ಸನ್ ಜಗಾಮ | 23 ಅಥ ಯೀಶುಶ್ಚತುರ್ದಿಶೋ ನಿರೀಕ್ಶ್ಯ ಶಿಷ್ಯಾನ್ ಅವಾದೀತ್, ಧನಿಲೋಕಾನಾಮ್ ಈಶ್ವರರಾಜ್ಯಪ್ರವೇಶಃ ಕೀದ್ಯಗ್ ದುಷ್ಕರಃ | 24 ತಸ್ಯ ಕಥಾತಃ ಶಿಷ್ಯಾಶ್ಚಮಚ್ಛಕ್ರುಃ, ಕಿನ್ನು ಸ ಪುನರವದತ್, ಹೇ ಬಾಲಕಾ ಯೇ ಧನೇ ವಿಶ್ವಸನ್ನಿ ತೇಷಾಮ್ ಈಶ್ವರರಾಜ್ಯಪ್ರವೇಶಃ ಕೀದ್ಯಗ್ ದುಷ್ಕರಃ | 25 ಈಶ್ವರರಾಜ್ಯೇ ಧನಿನಾಂ ಪ್ರವೇಶಾತ್ ಸೂಚಿರನ್ನೇಣ ಮಹಾಜ್ಞಸ್ಯ ಗಮನಾಗಮನಂ ಸುಕರಂ | 26 ತದಾ ಶಿಷ್ಯಾ ಅತೀವ ವಿಸ್ಮಿತಾಃ ಪರಸ್ಪರಂ ಪ್ರೋಚುಃ, ತರ್ಹಿ ಕಃ ಪರಿತ್ರಾಣಂ ಪ್ರಾಪ್ತುಂ ಶಕ್ನೋತಿ? 27 ತತೋ ಯೀಶುಸ್ತಾನ್ ವಿಲೋಕ್ಯ ಬಭಾಷೇ, ತನ್ ನರಸ್ಯಾಸಾಧ್ಯಂ ಕಿನ್ನು ನೇಶ್ವರಸ್ಯ, ಯತೋ ಹೇತೋರೀಶ್ವರಸ್ಯ ಸರ್ವಂ ಸಾಧ್ಯಮ್ | 28 ತದಾ ಪಿತರ ಉವಾಚ, ಪಶ್ಯ ವಯಂ ಸರ್ವಂ ಪರಿತ್ಯಜ್ಯ ಭವತೋನುಗಾಮಿನೋ ಜಾತಾಃ | 29 ತತೋ ಯೀಶುಃ ಪ್ರತ್ಯವದತ್, ಯುಷ್ಮಾನಹಂ ಯಥಾರ್ಥಂ ವದಾಮಿ, ಮದರ್ಥಂ ಸುಸಂವಾದಾರ್ಥಂ ವಾ ಯೋ ಜನಃ ಸದನಂ ಭ್ರಾತರಂ ಭಗಿನೀಂ ಪಿತರಂ ಮಾತರಂ ಜಾಯಾಂ ಸನ್ತಾನಾನ್ ಭೂಮಿ ವಾ ತ್ಯಕ್ತ್ವಾ 30 ಗೃಹಭ್ರಾತ್ಯಭಗಿನೀಪಿತೃಮಾತ್ಯಪತ್ನೀಸನ್ತಾನಭೂಮೀನಾಮಿಹ ಶತಗುಣಾನ್ ಪ್ರೇತ್ಯಾನನ್ತಾಯುಶ್ಚ ನ ಪ್ರಾಪ್ನೋತಿ ತಾದೃಶಃ ಕೋಪಿ ನಾಸ್ತಿ | (aiōn g165, aiōnios g166) 31 ಕಿನ್ನುಗ್ರೀಯಾ ಅನೇಕೇ ಲೋಕಾಃ ಶೇಷಾಃ, ಶೇಷೀಯಾ ಅನೇಕೇ ಲೋಕಶಾಸ್ತ್ರಾ ಭವಿಷ್ಯನ್ತಿ | 32 ಅಥ ಯಿರೂಶಾಲಮ್ಯಾನ್ಕಾಲೇ ಯೀಶುಸ್ತೇಷಾಮ್ ಅಗ್ರಗಾಮೀ ಬಭೂವ, ತಸ್ಮಾತ್ತ್ವೇ ಚಿತ್ರಂ ಜ್ಞಾತ್ವಾ ಪಶ್ಚಾದ್ಗಾಮಿನೋ ಭೂತ್ವಾ ಬಿಭ್ಯುಃ | ತದಾ ಸ ಪುನ ದ್ವಾರದಶಶಿಷ್ಯಾನ್ ಗೃಹೀತ್ವಾ ಸ್ವೀಯಂ ಯದ್ಧೌ ಘಟಿಷ್ಯತೇ ತತ್ರತ್ ತೇಭ್ಯಃ ಕಥಯಿತುಂ ಪ್ರಾರೇಭೇ; 33 ಪಶ್ಯತ ವಯಂ ಯಿರೂಶಾಲಮ್ಯುರಂ ಯಾಮಃ, ತತ್ರ ಮನುಷ್ಯಪುತ್ರಃ ಪ್ರಧಾನಯಾಜಕಾನಾಮ್ ಉಪಾಧ್ಯಾಯಾನಾಚ್ಛ ಕರೇಷು ಸಮರ್ಪಯಿಷ್ಯತೇ; ತೇ ಚ ವಧದಣ್ಣಾಜ್ಞಾಂ

ದಾಪಯಿತ್ತಾ ಪರದೇಶೀಯಾನಾಂ ಕರೇಷು ತಂ ಸಮರ್ಪಯಿಷ್ಯನ್ತಿ | 34 ತೇ ತಮುಪಹಸ್ಯ ಕಶಯಾ ಪ್ರಹೃತ್ಯ ತದ್ವಪುಷಿ ನಿಷ್ಕೀವಂ ನಿಕ್ಷಿಪ್ಯ ತಂ ಹನಿಷ್ಯನ್ತಿ, ತತಃ ಸ ತ್ಯತೀಯದಿನೇ ಪ್ರೋತ್ಥಾಸ್ಯತಿ | 35 ತತಃ ಸಿವದೇಃ ಪುತ್ರೋ ಯಾಕೂಬ್ಯೋಹನೌ ತದನ್ವಿಕಮ್ ಏತ್ಯ ಪ್ರೋಚತುಃ, ಹೇ ಗುರೋ ಯದ್ ಆವಾಭ್ಯಾಂ ಯಾಚಿಷ್ಯತೇ ತದಸ್ಮದರ್ಥಂ ಭವಾನ್ ಕರೋತು ನಿವೇದನಮಿದಮಾವಯೋಃ | 36 ತತಃ ಸ ಕಥಿತವಾನ್, ಯುವಾಂ ಕಿಮಿಚ್ಛಥಃ? ಕಿಂ ಮಯಾ ಯುಷ್ಮದರ್ಥಂ ಕರಣೀಯಂ? 37 ತದಾ ತೌ ಪ್ರೋಚತುಃ, ಅವಯೋರೇಕಂ ದಕ್ಷಿಣಪಾರ್ಶ್ವೇ ವಾಮಪಾರ್ಶ್ವೇ ಚೈಕಂ ತವೈಶ್ವರ್ಯಪದೇ ಸಮುಪವೇಷ್ಯಮ್ ಆಜ್ಞಾಪಯ | 38 ಕಿನ್ನು ಯೇಶುಃ ಪ್ರತ್ಯುವಾಚ ಯುವಾಮಜ್ಞಾತ್ವೇದಂ ಪ್ರಾರ್ಥಯೇಥೇ, ಯೇನ ಕಂಸೇನಾಹಂ ಪಾಸ್ಕಾಮಿ ತೇನ ಯುವಾಭ್ಯಾಂ ಕಿಂ ಪಾತುಂ ಶಕ್ಯತೇ? ಯಸ್ಮಿನ್ ಮಜ್ಜನೇನಾಹಂ ಮಜ್ಜಿಷ್ಯೇ ತನ್ನಜ್ಜನೇ ಮಜ್ಜಯಿತುಂ ಕಿಂ ಯುವಾಭ್ಯಾಂ ಶಕ್ಯತೇ? ತೌ ಪ್ರತ್ಯುಚತುಃ ಶಕ್ಯತೇ | 39 ತದಾ ಯೇಶುರವದತ್ ಯೇನ ಕಂಸೇನಾಹಂ ಪಾಸ್ಕಾಮಿ ತೇನಾವಶ್ಯಂ ಯುವಾಮಪಿ ಪಾಸ್ಥಥಃ, ಯೇನ ಮಜ್ಜನೇನ ಚಾಹಂ ಮಜ್ಜಿಯ್ಯೇ ತತ್ರ ಯುವಾಮಪಿ ಮಜ್ಜಿಷ್ಯೇಥೇ | 40 ಕಿನ್ನು ಯೇಷಾಮರ್ಥಮ್ ಇದಂ ನಿರೂಪಿತಂ, ತಾನ್ ವಿಹಾಯಾನ್ಯಂ ಕಮಪಿ ಮಮ ದಕ್ಷಿಣಪಾರ್ಶ್ವೇ ವಾಮಪಾರ್ಶ್ವೇ ವಾ ಸಮುಪವೇಶಯಿತುಂ ಮಮಾಧಿಕಾರೋ ನಾಸ್ತಿ | 41 ಅಥಾನಂದಶಶಿಷ್ಯಾ ಇಮಾಂ ಕಥಾಂ ಶ್ರುತ್ವಾ ಯಾಕೂಬ್ಯೋಹನ್ಯಾಂ ಚುಕುಪುಃ | 42 ಕಿನ್ನು ಯೇಶುಸ್ತಾನ್ ಸಮಾಹೂಯ ಬಭಾಷೇ, ಅನ್ಯದೇಶೀಯಾನಾಂ ರಾಜತ್ವಂ ಯೇ ಕುರ್ವನ್ತಿ ತೇ ತೇಷಾಮೇವ ಪ್ರಭುತ್ವಂ ಕುರ್ವನ್ತಿ, ತಥಾ ಯೇ ಹುಕಾಲೋಕಾಸ್ತೇ ತೇಷಾಮ್ ಅಧಿಪತಿತ್ವಂ ಕುರ್ವನ್ತೀತಿ ಯೂಯಂ ಜಾನೀಥ | 43 ಕಿನ್ನು ಯುಷ್ಮಾಕಂ ಮಧ್ಯೇ ನ ತಥಾ ಭವಿಷ್ಯತಿ, ಯುಷ್ಮಾಕಂ ಮಧ್ಯೇ ಯಃ ಪ್ರಾಧಾನ್ಯಂ ವಾಙ್ಘ್ರತಿ ಸ ಯುಷ್ಮಾಕಂ ಸೇವಕೋ ಭವಿಷ್ಯತಿ, 44 ಯುಷ್ಮಾಕಂ ಯೋ ಮಹಾನ್ ಭವಿತುಮಿಚ್ಛತಿ ಸ ಸರ್ವೇಷಾಂ ಕಿಜ್ಜರೋ ಭವಿಷ್ಯತಿ | 45 ಯತೋ ಮನುಷ್ಯಪುತ್ರಃ ಸೇವ್ಯೋ ಭವಿತುಂ ನಾಗತಃ ಸೇವಾಂ ಕರ್ತುಂ ತಥಾನೇಕೇಷಾಂ ಪರಿತ್ರಾಣಸ್ಯ ಮೂಲ್ಯರೂಪಸ್ವಪ್ರಾಣಂ ದಾತುಂ ಇಚ್ಛತಿ | 46 ಅಥ ತೇ ಯಿರೀಹೋನಗರಂ ಪ್ರಾಪ್ತಾಸ್ತಸ್ಮಾತ್ ಶಿಷ್ಯೈ ಲೋಕೈಶ್ಚ ಸಹ ಯೇಶೋ ಗಮನಕಾಲೇ ಟೀಮಯಸ್ಯ ಪುತ್ರೋ ಬರ್ಹೀಮಯನಾಮಾ ಅನ್ಯಸ್ತನ್ಮಾರ್ಗಪಾರ್ಶ್ವೇ ಭಿಕ್ಷಾರ್ಥಮ್ ಉಪವಿಷ್ಯಃ | 47 ಸ ನಾಸರತೀಯಸ್ಯ ಯೇಶೋರಾಗಮನವಾರ್ತಾಂ ಪ್ರಾಪ್ಯ ಪ್ರೋಚೈ ವಕ್ತುಮಾರಭೇ, ಹೇ ಯೇಶೋ ದಾಯೂದಃ ಸನ್ತಾನ ಮಾಂ ದಯಸ್ವ | 48 ತತೋನೇಕೇ ಲೋಕಾ ಮೌನೀಭವೇತಿ ತಂ ತರ್ಜಯಾಮಾಸುಃ, ಕಿನ್ನು ಸ ಪುನರಧಿಕಮುಚ್ಛೈ ಜಗಾದ, ಹೇ ಯೇಶೋ ದಾಯೂದಃ ಸನ್ತಾನ ಮಾಂ ದಯಸ್ವ | 49 ತದಾ ಯೇಶುಃ ಸ್ಥಿತ್ವಾ ತಮಾಹ್ವಾತುಂ ಸಮಾದಿದೇಶ, ತತೋ ಲೋಕಾಸ್ತಮನ್ಯಮಾಹೂಯ ಬಭಾಷಿರೇ, ಹೇ ನರ, ಸ್ಥಿರೋ ಭವ, ಉತ್ತಿಷ್ಠ, ಸ ತ್ವಾಮಾಹ್ವಯತಿ | 50 ತದಾ ಸ ಉತ್ತರೀಯವಸ್ತ್ರಂ ನಿಕ್ಷಿಪ್ಯ ಪ್ರೋತ್ಥಾಯ ಯೇಶೋಃ ಸಮೀಪಂ ಗತಃ | 51 ತತೋ ಯೇಶುಸ್ತಮವದತ್ ತ್ವಯಾ ಕಿಂ ಪ್ರಾರ್ಥತೇ? ತುಭ್ಯಮಹಂ ಕಿಂ ಕರಿಷ್ಯಾಮಿ? ತದಾ ಸೋನ್ನಸ್ತಮವಾಚ, ಹೇ ಗುರೋ ಮದೀಯಾ ದೃಷ್ಟಿಭವೇತ್ | 52 ತತೋ ಯೇಶುಸ್ತಮವಾಚ ಯಾಹಿ ತವ ವಿಶ್ವಾಸಸ್ತ್ವಾಂ ಸ್ಪಷ್ಟಮಕಾರ್ಷೀತ್, ತಸ್ಮಾತ್ ತತ್ಕ್ಷಣಂ ಸ ದೃಷ್ಟಿಂ ಪ್ರಾಪ್ಯ ಪಥಾ ಯೇಶೋಃ ಪಶ್ಚಾದ್ ಯಯೌ |

11 ಅನನ್ತರಂ ತೇಷು ಯಿರೂಶಾಲಮಃ ಸಮೀಪಸ್ಥಯೋ ಬೈರ್ತ್ವಗೀಬೈಧನೀಯಪುರಯೋರನ್ವಿಕಸ್ಥಂ ಜೈತುನನಾಮಾದ್ರಿಮಾಗತೇಷು ಯೇಶುಃ ಪ್ರೇಷಣಕಾಲೇ ದ್ವೌ ಶಿಷ್ಯಾವಿದಂ ವಾಕ್ಯಂ ಜಗಾದ, 2 ಯುವಾಮಮುಂ ಸಮ್ನುಖಸ್ಥಂ ಗ್ರಾಮಂ ಯಾತಂ, ತತ್ರ ಪ್ರವಿಶ್ಯ ಯೋ ನರಂ ನಾವಹತ್ ತಂ ಗರ್ಧಭಶಾವಕಂ ದ್ರಕ್ಷ್ಯಥಸ್ತಂ ಮೋಚಯಿತ್ತಾನಯತಂ | 3 ಕಿನ್ನು ಯುವಾಂ ಕರ್ಮೇದಂ ಕುತಃ ಕುರುಥಃ? ಕಥಾಮಿಮಾಂ ಯದಿ ಕೋಪಿ ಪೃಚ್ಛತಿ ತರ್ಹಿ ಪ್ರಭೋರತ್ರ ಪ್ರಯೋಜನಮಸ್ಮೀತಿ ಕಥಿತೇ ಸ ಶೀಘ್ರಂ ತಮತ್ರ ಪ್ರೇಷಯಿಷ್ಯತಿ | 4 ತತಸ್ತೌ ಗತ್ವಾ ದ್ವಿಮಾರ್ಗಮೇಲನೇ ಕಸ್ಯಚಿದ್ ದ್ವಾರಸ್ಯ ಪಾರ್ಶ್ವೇ ತಂ ಗರ್ಧಭಶಾವಕಂ ಪ್ರಾಪ್ಯ ಮೋಚಯತುಃ, 5 ಏತರ್ಹಿ ತತ್ರೋಪಸ್ಥಿತಲೋಕಾನಾಂ ಕಶ್ಚಿದ್ ಅಪೃಚ್ಛತ್, ಗರ್ಧಭಶಿತುಂ ಕುತೋ ಮೋಚಯಥಃ? 6 ತದಾ ಯೇಶೋರಾಜ್ಞಾನುಸಾರೇಣ ತೇಭ್ಯಃ ಪ್ರತ್ಯುಚಿತೇ ತತ್ಕ್ಷಣಂ ತಮಾದಾತುಂ ತೇಽನುಜ್ಞುಃ | 7 ಅಥ ತೌ ಯೇಶೋಃ ಸನ್ನಿಧಿಂ ಗರ್ಧಭಶಿತಮ್ ಆನೀಯ ತದುಪರಿ ಸ್ವವಸ್ತ್ರಾಣಿ ಪಾತಯಾಮಾಸತುಃ; ತತಃ ಸ ತದುಪರಿ ಸಮುಪವಿಷ್ಯಃ | 8 ತದಾನೇಕೇ ಪಥಿ ಸ್ವವಾಸಾಂಸಿ ಪಾತಯಾಮಾಸುಃ, ಪಶ್ಚಿತ್ತ ತರುಶಾಖಾಶ್ಚಿತವಾ ಮಾರ್ಗೇ ವಿತೀರ್ಣಾಃ | 9 ಅಪರಇಶ್ಚ ಪಶ್ಚಾದ್ಧಾನ್ಯನೋಽಗ್ರಗಾಮಿನಶ್ಚ ಸರ್ವೇ ಜನಾ ಉಚ್ಛೇಸ್ತರೇಣ ವಕ್ತುಮಾರೇಭಿರೇ, ಜಯ ಜಯ ಯಃ ಪರಮೇಶ್ವರಸ್ಯ ನಾಮ್ನಾಗಚ್ಛತಿ ಸ ಧನ್ಯ ಇತಿ | 10 ತಥಾಸ್ಮಾಕಮಂ ಪೂರ್ವಪುರುಷಸ್ಯ ದಾಯೂದೋ ಯದ್ರಾಜ್ಯಂ ಪರಮೇಶ್ವರನಾಮ್ನಾಯಾತಿ ತದಪಿ ಧನ್ಯಂ, ಸರ್ವಸ್ಮಾದುಚ್ಛ್ರಾಯೇ ಸ್ವಗೇ ಈಶ್ವರಸ್ಯ ಜಯೋ ಭವೇತ್ | 11 ಇತ್ಥಂ ಯೇಶು ಯೀರೂಶಾಲಮಿ ಮನ್ದಿರಂ ಪ್ರವಿಶ್ಯ ಚತುರ್ದಿಕ್ಶಾನಿ ಸರ್ವಾಣಿ ವಸ್ತುನಿ ದೃಷ್ಟ್ವವಾನ್; ಅಥ ಸಾಯಂಕಾಲ ಉಪಸ್ಥಿತೇ

ದ್ವಾದಶಶಿಷ್ಯಸಹಿತೋ ಬೈಥನಿಯಂ ಜಗಾಮ | 12 ಅಪರೇಹನಿ ಬೈಥನಿಯಾದ್ ಆಗಮನಸಮಯೇ ಕ್ಷುಧಾತ್ನೋ ಬಭೂವ | 13 ತತೋ ದೂರೇ ಸಪತ್ರಮುಡುಮ್ಪರಪಾದಪಂ ವಿಲೋಕ್ಯ ತತ್ರ ಕಿಚ್ಛೇತ್ ಫಲಂ ಪ್ರಾಪ್ತುಂ ತಸ್ಯ ಸನ್ನಿಕೃಷ್ಟಂ ಯಯೌ, ತದಾನೀಂ ಫಲಪಾತನಸ್ಯ ಸಮಯೋ ನಾಗಚ್ಛತಿ | ತತಸ್ತತ್ರೋಪಸ್ಥಿತಃ ಪತ್ರಾಣಿ ವಿನಾ ಕಿಮಪ್ಯಪರಂ ನ ಪ್ರಾಪ್ಯ ಸ ಕಥಿತವಾನ್, 14 ಅದ್ಯಾರಭ್ಯ ಕೋಪಿ ಮಾನವಸ್ತ್ವತ್ತಃ ಫಲಂ ನ ಭುಚ್ಛೇತಃ; ಇಮಾಂ ಕಥಾಂ ತಸ್ಯ ಶಿಷ್ಯಾಃ ಶುಶ್ರುವಃ | (aiñ g165) 15 ತದನನ್ತರಂ ತೇಷು ಯಿರೂಶಾಲಮಮಾಯಾತೇಷು ಯೀಶು ಮರ್ನಿರಂ ಗತ್ವಾ ತತ್ರಸ್ಥಾನಾಂ ಬಣಿಜಾಂ ಮುದ್ರಾಸನಾನಿ ಪಾರಾವತವಿಕ್ರೇತ್ಯಣಾಮ್ ಆಸನಾನಿ ಚ ನ್ನುಬ್ಬುಯಾಚ್ಛುಕಾರ ಸರ್ವಾನ್ ಕ್ರೇತ್ಯನ್ ವಿಕ್ರೇತ್ಯಂಶ್ಚ ಬಹಿಶ್ಚಕಾರ | 16 ಅಪರಂ ಮನ್ದಿರಮಧ್ಯೇನ ಕಿಮಪಿ ಪಾತ್ರಂ ವೋಡುಂ ಸರ್ವಜನಂ ನಿವಾರಯಾಮಾಸ | 17 ಲೋಕಾನುಪದಿಶನ್ ಜಗಾದ, ಮಮ ಗೃಹಂ ಸರ್ವಜಾತೀಯಾನಾಂ ಪ್ರಾರ್ಥನಾಗೃಹಮ್ ಇತಿ ನಾಮ್ನಾ ಪ್ರಥಿತಂ ಭವಿಷ್ಯತಿ ಏತತ್ ಕಿಂ ಶಾಸ್ತ್ರೇ ಲಿಖಿತಂ ನಾಸ್ತಿ? ಕಿನ್ನು ಯೂಯಂ ತದೇವ ಚೋರಾಣಾಂ ಗಹ್ವರಂ ಕುರುಥ | 18 ಇಮಾಂ ವಾಣೀಂ ಶ್ರುತ್ವಾಧ್ಯಾಪಕಾಃ ಪ್ರಧಾನಯಾಜಕಾಶ್ಚ ತಂ ಯಥಾ ನಾಶಯಿತುಂ ಶಕ್ಯವನ್ನಿ ತಥೋಪಾಯಂ ಮೃಗಯಾಮಾಸುಃ, ಕಿನ್ನು ತಸ್ಯೋಪದೇಶಾತ್ ಸರ್ವೇ ಲೋಕಾ ವಿಸ್ಮಯಂ ಗತಾ ಅತಸ್ತೇ ತಸ್ಮಾದ್ ಬಿಭ್ಯುಃ | 19 ಅಥ ಸಾಯಂಸಮಯ ಉಪಸ್ಥಿತೇ ಯೀಶುರ್ನಗರಾದ್ ಬಹಿರ್ವವಾಜ | 20 ಅನನ್ತರಂ ಪ್ರಾತಃಕಾಲೇ ತೇ ತೇನ ಮಾರ್ಗೇಣ ಗಚ್ಛಂತಸ್ತಮುಡುಮ್ಪರಮಹೀರುಹಂ ಸಮೂಲಂ ಶುಷ್ಕಂ ದದ್ವುಃ | 21 ತತಃ ಪಿತರಃ ಪೂರ್ವವಾಕ್ಯಂ ಸ್ಮರನ್ ಯೀಶುಂ ಬಭಾಷಂ, ಹೇ ಗುರೋ ಪಶ್ಯತು ಯ ಉಡುಮ್ಪರವಿಟಿಪೀ ಭವತಾ ಶಪ್ತಃ ಸ ಶುಷ್ಕೋ ಬಭೂವ | 22 ತತೋ ಯೀಶುಃ ಪ್ರತ್ಯವಾದೀತ್, ಯೂಯಮೀಶ್ವರೇ ವಿಶ್ವಸಿತ | 23 ಯುಷ್ಮಾನಹಂ ಯಥಾರ್ಥಂ ವದಾಮಿ ಕೋಪಿ ಯದ್ಯೇತದ್ಗಿಂ ವದತಿ, ತ್ವಮುತ್ಥಾಯ ಗತ್ವಾ ಜಲಧೌ ಪತ, ಪ್ರೋಕ್ತಮಿದಂ ವಾಕ್ಯಮವಶ್ಯಂ ಘಟಿಷ್ಯತೇ, ಮನಸಾ ಕಿಮಪಿ ನ ಸನ್ನಿಹ್ಯ ಚೇದಿದಂ ವಿಶ್ವಸೇತ್ ತರ್ಹಿ ತಸ್ಯ ವಾಕ್ಯಾನುಸಾರೇಣ ತದ್ ಘಟಿಷ್ಯತೇ | 24 ಅತೋ ಹೇತೋರಹಂ ಯುಷ್ಮಾನ್ ವಚ್ಛಿ, ಪ್ರಾರ್ಥನಾಕಾಲೇ ಯದ್ಯದಾಕಾಂಕ್ಷಿಷ್ಯದ್ಯೇ ತತ್ತದವಶ್ಯಂ ಪ್ರಾಪ್ಯಥ, ಇತ್ಥಂ ವಿಶ್ವಸಿತ, ತತಃ ಪ್ರಾಪ್ಯಥ | 25 ಅಪರಂಶ್ಚ ಯುಷ್ಮಾಸು ಪ್ರಾರ್ಥಯಿತುಂ ಸಮುತ್ಥಿತೇಷು ಯದಿ ಕೋಪಿ ಯುಷ್ಮಾಕಮ್ ಅಪರಾಧೀ ತಿಷ್ಠತಿ, ತರ್ಹಿ ತಂ ಕ್ಷಮದ್ಧಂ, ತಥಾ ಕೃತೇ ಯುಷ್ಮಾಕಂ ಸ್ವರ್ಗಸ್ಯ ಪಿತಾಪಿ ಯುಷ್ಮಾಕಮಾಗಾಂಮಿ ಕ್ಷಮಿಷ್ಯತೇ | 26 ಕಿನ್ನು ಯದಿ ನ ಕ್ಷಮದ್ಯೇ ತರ್ಹಿ ವಃ ಸ್ವರ್ಗಸ್ಥಃ ಪಿತಾಪಿ ಯುಷ್ಮಾಕಮಾಗಾಂಸಿ ನ ಕ್ಷಮಿಷ್ಯತೇ | 27 ಅನನ್ತರಂ ತೇ ಪುನ ಯಿರೂಶಾಲಮಂ ಪ್ರವಿವಿಶುಃ, ಯೀಶು ಯದಾ ಮಧ್ಯೇಮನ್ದಿರಮ್ ಇತಸ್ತತೋ ಗಚ್ಛತಿ, ತದಾನೀಂ ಪ್ರಧಾನಯಾಜಕಾ ಉಪಾಧ್ಯಾಯಾಃ ಪ್ರಾಚ್ಛಶ್ಚ ತದನ್ನಿಕಮೇತ್ಯ ಕಥಾಮಿಮಾಂ ಪಪ್ರಚ್ಛುಃ, 28 ತ್ವಂ ಕೇನಾದೇಶೇನ ಕರ್ಮಾಣ್ಯೇತಾನಿ ಕರೋಷಿ? ತಥೈತಾನಿ ಕರ್ಮಾಣಿ ಕರ್ತುಂ ಕೇನಾದಿಷ್ಟೋಸಿ? 29 ತತೋ ಯೀಶುಃ ಪ್ರತಿಗದಿತವಾನ್ ಅಹಮಪಿ ಯುಷ್ಮಾನ್ ಏಕಕಥಾಂ ಪೃಚ್ಛಾಮಿ, ಯದಿ ಯೂಯಂ ತಸ್ಮಾ ಉತ್ತರಂ ಕುರುಥ, ತರ್ಹಿ ಕಯಾಜ್ಞಯಾಹಂ ಕರ್ಮಾಣ್ಯೇತಾನಿ ಕರೋಮಿ ತದ್ ಯುಷ್ಮಭ್ಯಂ ಕಥಯಿಷ್ಯಾಮಿ | 30 ಯೋಹನೋ ಮಜ್ಜನಮ್ ಈಶ್ವರಾತ್ ಜಾತಂ ಕಿಂ ಮಾನವಾತ್? ತನ್ನಹ್ಯಂ ಕಥಯತ | 31 ತೇ ಪರಸ್ಪರಂ ವಿವೇಕ್ತುಂ ಪ್ರಾರೇಭೀರೇ, ತದ್ ಈಶ್ವರಾದ್ ಬಭೂವೇತಿ ಚೇದ್ ವದಾಮಸ್ವರ್ಹಿ ಕುತಸ್ತಂ ನ ಪ್ರತ್ಯೈತ? ಕಥಮೇತಾಂ ಕಥಯಿಷ್ಯತಿ | 32 ಮಾನವಾದ್ ಅಭವದಿತಿ ಚೇದ್ ವದಾಮಸ್ವರ್ಹಿ ಲೋಕೇಭ್ಯೋ ಭಯಮಸ್ತಿ ಯತೋ ಹೇತೋಃ ಸರ್ವೇ ಯೋಹನಂ ಸತ್ಯಂ ಭವಿಷ್ಯದ್ವಾದಿನಂ ಮನ್ಯಂತೇ | 33 ಅತಃವ ತೇ ಯೀಶುಂ ಪ್ರತ್ಯವಾದಿಷು ವರ್ಯಂ ತದ್ ವಕ್ತುಂ ನ ಶಕ್ಯಮಃ | ಯೀಶುರುವಾಚ, ತರ್ಹಿ ಯೇನಾದೇಶೇನ ಕರ್ಮಾಣ್ಯೇತಾನಿ ಕರೋಮಿ, ಅಹಮಪಿ ಯುಷ್ಮಭ್ಯಂ ತನ್ನ ಕಥಯಿಷ್ಯಾಮಿ |

12 ಅನನ್ತರಂ ಯೀಶು ದ್ಯುಷ್ಟಾನ್ತೇನ ತೇಭ್ಯಃ ಕಥಯಿತುಮಾರೇಭೇ, ಕಶ್ಚಿದೇಕೋ ದ್ರಾಕ್ಷಾಕ್ಷೇತ್ರಂ ವಿಧಾಯ ತಚ್ಚತುರ್ಧಿಕ್ಷು ವಾರಣೀಂ ಕೃತ್ವಾ ತನ್ನದ್ಯೇ ದ್ರಾಕ್ಷಾಪೇಷಣಕುಣ್ಡಮ್ ಅಖನತ್, ತಥಾ ತಸ್ಯ ಗಡಮಪಿ ನಿರ್ಮಿತವಾನ್ ತತಸ್ತತ್ಕ್ಷೇತ್ರಂ ಕೃಷೀವಲೇಷು ಸಮರ್ಪ್ಯ ದೂರದೇಶಂ ಜಗಾಮ | 2 ತದನನ್ತರಂ ಫಲಕಾಲೇ ಕೃಷೀವಲೇಭ್ಯೋ ದ್ರಾಕ್ಷಾಕ್ಷೇತ್ರಫಲಾನಿ ಪ್ರಾಪ್ತುಂ ತೇಷಾಂ ಸವಿದೇ ಭೃತ್ಯಮ್ ಏಕಂ ಪ್ರಾಹಿಣೋತ್ | 3 ಕಿನ್ನು ಕೃಷೀವಲಾಸ್ತಂ ದೃಶ್ಯಾ ಪ್ರಹೃತ್ಯ ರಿಕ್ತಹಸ್ತಂ ವಿಸಸ್ಯಜುಃ | 4 ತತಃ ಸ ಪುನರನ್ಯಮೇಕಂ ಭೃತ್ಯಂ ಪ್ರಷಯಾಮಾಸ, ಕಿನ್ನು ತೇ ಕೃಷೀವಲಾಃ ಪಾಷಾಣಾಘಾತ್ಯೆಸ್ತಸ್ಯ ಶಿರೋ ಭಚ್ಛಾಸ್ತಾಪಮಾನಂ ತಂ ವಸರ್ಜನ್ | 5 ತತಃ ಪರಂ ಸೋಪರಂ ದಾಸಂ ಪ್ರಾಹಿಣೋತ್ ತದಾ ತೇ ತಂ ಜಘ್ನುಃ, ಏವಮ್ ಅನೇಕೇಷಾಂ ಕಸ್ಯಚಿತ್ ಪ್ರಹಾರಃ ಕಸ್ಯಚಿತ್ ವಧಶ್ಚ ತ್ಯೈಃ ಕೃತಃ | 6 ತತಃ ಪರಂ ಮಯಾ ಸ್ವಪುತ್ರೇ ಪ್ರಹಿತೇ ತೇ ತಮವಶ್ಯಂ ಸಮ್ನುಸ್ಯಂತೇ, ಇತ್ಯುಕ್ತ್ವಾವಶೇಷೇ ತೇಷಾಂ ಸನ್ನಿಧೌ ನಿಜಪ್ರಿಯಮ್ ಅದ್ವಿತೀಯಂ ಪುತ್ರಂ ಪ್ರೇಷಯಾಮಾಸ | 7 ಕಿನ್ನು ಕೃಷೀವಲಾಃ ಪರಸ್ಪರಂ

ಜಗದುಃ, ಏಷ ಉತ್ತರಾದಿಕಾರೀ, ಆಗಚ್ಛತ ವಯಮೇನಂ ಹನ್ಮಸ್ತಥಾ ಕೃತೇ 5ಧಿಕಾರೋಯಮ್ ಅಸ್ಮಾಕಂ ಭವಿಷ್ಯತಿ | 8 ತತಸ್ತಂ
ಧೃತ್ವಾ ಹತ್ವಾ ದ್ರಾಕ್ಷಾಕ್ಷೇತ್ರಾದ್ ಬಹಿಃ ಪ್ರಾಕ್ಷಿಪನ್ | 9 ಅನೇನಾಸೌ ದ್ರಾಕ್ಷಾಕ್ಷೇತ್ರಪತಿಃ ಕಿಂ ಕರಿಷ್ಯತಿ? ಸ ಏತ್ಯ ತಾನ್ ಕೃಷೀವಲಾನ್
ಸಂಹತ್ಯ ತಶ್ಚೇತ್ರಮ್ ಅನ್ಯೇಷು ಕೃಷೀವಲೇಷು ಸಮರ್ಪಯಿಷ್ಯತಿ | 10 ಅಪರಶ್ಚ, "ಸ್ಥಪತಯಃ ಕರಿಷ್ಯನ್ತಿ ಗ್ರಾವಾಣಂ ಯನ್ನು
ತುಚ್ಛಕಂ | ಪ್ರಾಧಾನಪ್ರಸ್ತರಃ ಕೋಣೇ ಸ ಏವ ಸಂಭವಿಷ್ಯತಿ | 11 ಏತತ್ ಕರ್ಮ ಪರೇಶಸ್ಯಾಂಧ್ಯುತಂ ನೋ ದೃಷ್ಟಿತೋ
ಭವೇತ್ | | " ಇಮಾಂ ಶಾಸ್ತ್ರೀಯಾಂ ಲಿಪಿಂ ಯೂಯಂ ಕಿಂ ನಾಪಾಠಿಷ್ವ? 12 ತದಾನೀಂ ಸ ತಾನುದಿಶ್ಯ ತಾಂ ದೃಷ್ಟಾನ್ತಕಥಾಂ
ಕಥಿತವಾನ್, ತ ಇತ್ಥಂ ಬುದ್ಧ್ವಾ ತಂ ಧರ್ತಾಮುದ್ಯತಾಃ, ಕಿನ್ನು ಲೋಕೇಭ್ಯೋ ಬಿಭೃಃ, ತದನನ್ತರಂ ತೇ ತಂ ವಿಹಾಯ ವಪ್ಸಜುಃ |
13 ಅಪರಶ್ಚ ತೇ ತಸ್ಯ ವಾಕ್ಯದೋಷಂ ಧರ್ತಾಂ ಕತಿಪಯಾನ್ ಫಿರೂಶಿನೋ ಹೇರೋದೀಯಾಂಶ್ಚ ಲೋಕಾನ್ ತದನ್ತಿಕಂ
ಪ್ರೇಷಯಾಮಾಸುಃ | 14 ತ ಆಗತ್ಯ ತಮವದನ್, ಹೇ ಗುರೋ ಭವಾನ್ ತಥ್ಯಭಾಷೀ ಕಸ್ಯಾಪ್ಯನುರೋಧಂ ನ ಮನ್ಯತೇ,
ಪಕ್ಷಪಾತಶ್ಚ ನ ಕರೋತಿ, ಯಥಾರ್ಥತ ಈಶ್ವರೀಯಂ ಮಾರ್ಗಂ ದರ್ಶಯತಿ ವಯಮೇತತ್ ಪ್ರಜಾನೀಮಃ, ಕೈಸರಾಯ
ಕರೋ ದೇಯೋ ನ ವಾ? ವಯಂ ದಾಸ್ಯಾಮೋ ನ ವಾ? 15 ಕಿನ್ನು ಸ ತೇಷಾಂ ಕಪಟಂ ಜ್ಞಾತ್ವಾ ಜಗಾದ, ಕುತೋ ಮಾಂ
ಪರೀಕ್ಷಧ್ವೇ? ಏಕಂ ಮುದ್ರಾಪಾದಂ ಸಮಾನೀಯ ಮಾಂ ದರ್ಶಯತ | 16 ತದಾ ತೈರೇಕಸ್ಮಿನ್ ಮುದ್ರಾಪಾದೇ ಸಮಾನೀತೇ
ಸ ತಾನ್ ಪಪ್ರಚ್ಛ, ಅತ್ರ ಲಿಖಿತಂ ನಾಮ ಮೂರ್ತಿ ವಾ ಕಸ್ಯ? ತೇ ಪ್ರತ್ಯೂಚುಃ, ಕೈಸರಸ್ಯ | 17 ತದಾ ಯೀಶುರವದತ್
ತರ್ಹಿ ಕೈಸರಸ್ಯ ದ್ರವ್ಯಾಣಿ ಕೈಸರಾಯ ದತ್ತ, ಈಶ್ವರಸ್ಯ ದ್ರವ್ಯಾಣಿ ತು ಈಶ್ವರಾಯ ದತ್ತ; ತತಸ್ತೇ ವಿಸ್ಮಯಂ ಮೇನಿರೇ | 18
ಅಥ ಮೃತಾನಾಮುತ್ಥಾನಂ ಯೇ ನ ಮನ್ಯಂತೇ ತೇ ಸಿದೂಕಿನೋ ಯೀಶೋಃ ಸಮೀಪಮಾಗತ್ಯ ತಂ ಪಪ್ರಚ್ಛುಃ; 19 ಹೇ
ಗುರೋ ಕಶ್ಚಿಜ್ಞನೋ ಯದಿ ನಿಸನ್ತತಿಃ ಸನ್ ಭಾರ್ಯಾಯಾಂ ಸತ್ಯಾಂ ಮ್ಪಿಯತೇ ತರ್ಹಿ ತಸ್ಯ ಭ್ರಾತಾ ತಸ್ಯ ಭಾರ್ಯಾಂ
ಗೃಹೀತ್ವಾ ಭ್ರಾತೃ ವಂಶೋತ್ಪತ್ತಿಂ ಕರಿಷ್ಯತಿ, ವ್ಯವಸ್ಥಾಮಿಮಾಂ ಮೂಸಾ ಅಸ್ಮಾನ್ ಪ್ರತಿ ವ್ಯಲಿಖತ್ | 20 ಕಿನ್ನು ಕೇಚಿತ್
ಸಪ್ತ ಭ್ರಾತರ ಆಸನ್, ತತಸ್ತೇಷಾಂ ಜ್ಯೇಷ್ಠಭ್ರಾತಾ ವಿವಹ್ಯ ನಿಸನ್ತತಿಃ ಸನ್ ಅಮ್ಪಿಯತ | 21 ತತೋ ದ್ವಿತೀಯೋ ಭ್ರಾತಾ
ತಾಂ ಸ್ತ್ರಿಯಮಗೃಹಣತ್ ಕಿನ್ನು ಸೋಪಿ ನಿಸನ್ತತಿಃ ಸನ್ ಅಮ್ಪಿಯತ; ಅಥ ತೃತೀಯೋಪಿ ಭ್ರಾತಾ ತಾದೃಶೋಭವತ್ | 22
ಇತ್ಥಂ ಸಪ್ತೈವ ಭ್ರಾತರಸ್ಯಾಂ ಸ್ತ್ರಿಯಂ ಗೃಹೀತ್ವಾ ನಿಸನ್ತಾನಾಃ ಸನ್ಮೋಹಮ್ಪಿಯನ್ತ, ಸರ್ವಶೇಷೇ ಸಾಪಿ ಸ್ತ್ರೀ ಮ್ಪಿಯತೇ ಸ್ಯ | 23
ಅಥ ಮೃತಾನಾಮುತ್ಥಾನಕಾಲೇ ಯದಾ ತ ಉತ್ಥಾಸ್ಯನ್ತಿ ತದಾ ತೇಷಾಂ ಕಸ್ಯ ಭಾರ್ಯಾ ಸಾ ಭವಿಷ್ಯತಿ? ಯತಸ್ತೇ ಸಪ್ತೈವ
ತಾಂ ವ್ಯವಹನ್ | 24 ತತೋ ಯೀಶುಃ ಪ್ರತ್ಯುವಾಚ ಶಾಸ್ತ್ರಮ್ ಈಶ್ವರಶಕ್ತಿಶ್ಚ ಯೂಯಮಜ್ಞಾತ್ವಾ ಕಿಮಭ್ರಾಮ್ಯತ ನ? 25
ಮೃತಲೋಕಾನಾಮುತ್ಥಾನಂ ಸತಿ ತೇ ನ ವಿವಹನ್ತಿ ವಾಗ್ಧಾ ಅಪಿ ನ ಭವನ್ತಿ, ಕಿನ್ನು ಸ್ವರ್ಗೀಯದೂತಾನಾಂ ಸದೃಶಾ ಭವನ್ತಿ | 26
ಪುನಶ್ಚ "ಅಹಮ್ ಇಬ್ರಾಹೀಮ ಈಶ್ವರ ಇಸ್ಮಾಕ ಈಶ್ವರೋ ಯಾಕೂಬಶ್ಚೇಶ್ವರಃ" ಯಾಮಿಮಾಂ ಕಥಾಂ ಸ್ವಪ್ನಮಧ್ಯೇ ತಿಷ್ಠನ್
ಈಶ್ವರೋ ಮೂಸಾಮವಾದೀತ್ ಮೃತಾನಾಮುತ್ಥಾನಾರ್ಥೇ ಸಾ ಕಥಾ ಮೂಸಾಲಿಖಿತೇ ಪುಸ್ತಕೇ ಕಿಂ ಯುಷ್ಮಾಭಿ ನಾಪಾಠಿ? 27
ಈಶ್ವರೋ ಜೀವತಾಂ ಪ್ರಭುಃ ಕಿನ್ನು ಮೃತಾನಾಂ ಪ್ರಭು ನ ಭವತಿ, ತಸ್ಯಾದ್ಧೇತೋ ಯೂಯಂ ಮಹಾಭ್ರಮೇಣ ತಿಷ್ಠಥ |
28 ಏತರ್ಹಿ ಏಕೋಧ್ಯಾಪಕ ಏತ್ಯ ತೇಷಾಮಿತ್ಥಂ ವಿಚಾರಂ ಶುಶ್ರಾವ; ಯೀಶುಸ್ತೇಷಾಂ ವಾಕ್ಯಸ್ಯ ಸದುತ್ತರಂ ದತ್ತವಾನ್ ಇತಿ
ಬುದ್ಧ್ವಾ ತಂ ಪೃಷ್ಠವಾನ್ ಸರ್ವಾಸಾಮ್ ಆಜ್ಞಾನಾಂ ಕಾ ಶ್ರೇಷ್ಠಾ? ತತೋ ಯೀಶುಃ ಪ್ರತ್ಯುವಾಚ, 29 "ಹೇ ಇಸ್ರಾಯೇಲೋಕಾ
ಅವಧತ್ತ, ಅಸ್ಮಾಕಂ ಪ್ರಭುಃ ಪರಮೇಶ್ವರ ಏಕ ಏವ, 30 ಯೂಯಂ ಸರ್ವನ್ತಃಕರಣೈಃ ಸರ್ವಪ್ರಾಣೈಃ ಸರ್ವಚಿತ್ತೈಃ ಸರ್ವಶಕ್ತಿಭಿಶ್ಚ
ತಸ್ಮಿನ್ ಪ್ರಭೌ ಪರಮೇಶ್ವರೇ ಪ್ರೀಯಧ್ವಂ," ಇತ್ಯಾಜ್ಞಾ ಶ್ರೇಷ್ಠಾ | 31 ತಥಾ "ಸ್ವಪ್ರತಿವಾಸಿನಿ ಸ್ವವತ್ ಪ್ರೇಮ ಕುರುಧ್ವಂ," ಏಷಾ
ಯಾ ದ್ವಿತೀಯಾಜ್ಞಾ ಸಾ ತಾದೃಶೀ; ಏತಾಭ್ಯಾಂ ದ್ವಾಭ್ಯಾಮ್ ಆಜ್ಞಾಭ್ಯಾಮ್ ಅನ್ಯಾ ಕಾಪ್ಯಾಜ್ಞಾ ಶ್ರೇಷ್ಠಾ ನಾಸ್ತಿ | 32 ತದಾ
ಸೋಧ್ಯಾಪಕಸ್ಯಮವದತ್, ಹೇ ಗುರೋ ಸತ್ಯಂ ಭವಾನ್ ಯಥಾರ್ಥಂ ಪ್ರೋಕ್ತವಾನ್ ಯತ ಏಕಸ್ಮಾದ್ ಈಶ್ವರಾದ್ ಅನ್ಯೋ
ದ್ವಿತೀಯ ಈಶ್ವರೋ ನಾಸ್ತಿ; 33 ಅಪರಂ ಸರ್ವಾನ್ತಃಕರಣೈಃ ಸರ್ವಪ್ರಾಣೈಃ ಸರ್ವಚಿತ್ತೈಃ ಸರ್ವಶಕ್ತಿಭಿಶ್ಚ ಈಶ್ವರೇ ಪ್ರೇಮಕರಣಂ
ತಥಾ ಸ್ಯಮೀಪವಾಸಿನಿ ಸ್ವವತ್ ಪ್ರೇಮಕರಣಶ್ಚ ಸರ್ವೇಭ್ಯೋ ಹೋಮಬಲಿದಾನಾದಿಭ್ಯಃ ಶ್ರಷ್ಟಂ ಭವತಿ | 34 ತತೋ ಯೀಶುಃ
ಸುಬುದ್ಧೇರಿವ ತಸ್ಯೇದಮ್ ಉತ್ತರಂ ಶ್ರುತ್ವಾ ತಂ ಭಾಷಿತವಾನ್ ತ್ವಮೀಶ್ವರಸ್ಯ ರಾಜ್ಯಾನ್ಮ ದೂರೋಸಿ | ಇತಃ ಪರಂ ತೇನ
ಸಹ ಕಸ್ಯಾಪಿ ವಾಕ್ಯಸ್ಯ ವಿಚಾರಂ ಕರ್ತಾಂ ಕಸ್ಯಾಪಿ ಪ್ರಗಲ್ಬತಾ ನ ಜಾತಾ | 35 ಅನನ್ತರಂ ಮಧ್ಯೇಮನ್ದಿರಮ್ ಉಪದಿಶನ್
ಯೀಶುರಿಮಂ ಪ್ರಶ್ನಂ ಚಕಾರ, ಅಧ್ಯಾಪಕಾ ಅಭಿಷಿಕ್ತಂ (ತಾರಕಂ) ಕುತೋ ದಾಯೂದಃ ಸನ್ತಾನಂ ವದನ್ತಿ? 36 ಸ್ವಯಂ
ದಾಯೂದ್ ಪವಿತ್ರಸ್ಯಾತ್ಮನ ಆವೇಶೇನೇದಂ ಕಥಯಾಮಾಸ | ಯಥಾ | "ಮಮ ಪ್ರಭುಮಿದಂ ವಾಕ್ಯವದತ್ ಪರಮೇಶ್ವರಃ |
ತವ ಶತ್ರುನಹಂ ಯಾವತ್ ಪಾದಪೀಠಂ ಕರೋಮಿ ನ | ತಾವತ್ ಕಾಲಂ ಮದೀಯೇ ತ್ವಂ ದಕ್ಷಪಾರ್ಶ್ವ ಉಪಾವಿಶ | "

37 ಯದಿ ದಾಯೂದ್ ತಂ ಪ್ರಭೂಂ ವದತಿ ತರ್ಹಿ ಕಥಂ ಸ ತಸ್ಯ ಸನ್ಮಾನೋ ಭವಿತುಮರ್ಹತಿ? ಇತರೇ ಲೋಕಾಸ್ತತ್ಕಥಾಂ ಶ್ರುತ್ವಾನನನ್ಯಃ | 38 ತದಾನೀಂ ಸ ತಾನುಪದಿಶ್ಯ ಕಥಿತವಾನ್ ಯೇ ನರಾ ದೀರ್ಘಪರಿಧೇಯಾನಿ ಹಟ್ಟೇ ವಿಪಸ್ನೌ ಚ 39 ಲೋಕಕೃತನಮಸ್ಕಾರಾನ್ ಭಜನಗೃಹೇ ಪ್ರಧಾನಾಸನಾನಿ ಭೋಜನಕಾಲೇ ಪ್ರಧಾನಸ್ಥಾನಾನಿ ಚ ಕಾಜ್ಞನ್ತೇ; 40 ವಿಧವಾನಾಂ ಸರ್ವಸ್ತಂ ಗ್ರಸ್ತಿತ್ವಾ ಭಲಾದ್ ದೀರ್ಘಕಾಲಂ ಪ್ರಾರ್ಥಯಂತೇ ತೇಭ್ಯ ಉಪಾಧ್ಯಾಯೇಭ್ಯಃ ಸಾವಧಾನಾ ಭವತಃ; ತೇಽಧಿಕತರಾನ್ ದಣ್ಣಾನ್ ಪ್ರಾಪ್ಸ್ಯನ್ತಿ | 41 ತದನನ್ತರಂ ಲೋಕಾ ಭಾಣ್ಣಾಗಾರೇ ಮುದ್ರಾ ಯಥಾ ನಿಕ್ಷಿಪನ್ ಭಾಣ್ಣಾಗಾರಸ್ಯ ಸಮ್ಪ್ರಾಪೇ ಸಮುಪವಿಶ್ಯ ಯೇಶುಸ್ತದವಲುಲೋಕಃ; ತದಾನೀಂ ಬಹವೋ ಧನಿನಸ್ತಸ್ಯ ಮಧ್ಯೇ ಬಹೂನಿ ಧನಾನಿ ನಿರಕ್ಷಿಪನ್ | 42 ಪಶ್ಚಾದ್ ಏಕಾ ದರಿದ್ರಾ ವಿಧವಾ ಸಮಾಗತ್ಯ ದ್ವಿಪಣಮೂಲ್ಯಾಂ ಮುದ್ರೈಕಾಂ ತತ್ರ ನಿರಕ್ಷಿಪತ್ | 43 ತದಾ ಯೇಶುಃ ಶಿಷ್ಯಾನ್ ಆಕೂಯ ಕಥಿತವಾನ್ ಯುಷ್ಮಾನಹಂ ಯಥಾರ್ಥಂ ವದಾಮಿ ಯೇ ಯೇ ಭಾಣ್ಣಾಗಾರೇಽಸ್ಮಿನ್ ಧನಾನಿ ನಿಕ್ಷಿಪನ್ತಿ ಸ್ಮ ತೇಭ್ಯಃ ಸರ್ವೇಭ್ಯ ಇಯಂ ವಿಧವಾ ದರಿದ್ರಾಧಿಕಮ್ ನಿಕ್ಷಿಪತಿ ಸ್ಮ | 44 ಯತಸ್ತೇ ಪ್ರಭೂತಧನಸ್ಯ ಕಿಚ್ಚಿತ್ ನಿರಕ್ಷಿಪನ್ ಕಿನ್ತು ದೀನೇಯಂ ಸ್ವದಿನಯಾಪನಯೋಗ್ಯಂ ಕಿಚ್ಚಿದಪಿ ನ ಸ್ಥಾಪಯಿತ್ವಾ ಸರ್ವಸ್ತಂ ನಿರಕ್ಷಿಪತ್ |

13 ಅನನ್ತರಂ ಮನ್ಸಿದಾದ್ ಬಹಿರ್ಗಮನಕಾಲೇ ತಸ್ಯ ಶಿಷ್ಯಾಣಾಮೇಕಸ್ತಂ ವ್ಯಾಹೃತವಾನ್ ಹೇ ಗುರೋ ಪಶ್ಯತು ಕೀದೃಶಾಃ ಪಾಷಾಣಾಃ ಕೀದೃಶ್ ಚ ನಿಚಯನಂ | 2 ತದಾ ಯೇಶುಸ್ತಮ್ ಅವದತ್ ತ್ವಂ ಕಿಮೇತದ್ ಬೃಹನ್ನಿಚಯನಂ ಪಶ್ಯಸಿ? ಅಸ್ಯೈಕಪಾಷಾಣೋಪಿ ದ್ವಿತೀಯಪಾಷಾಣೋಪರಿ ನ ಸ್ಥಾಸ್ಯತಿ ಸರ್ವೇಽಽಧಃಕ್ಷೇಪ್ಸ್ಯಂತೇ | 3 ಅಥ ಯಸ್ಮಿನ್ ಕಾಲೇ ಜೈತುನ್ಗಿರೌ ಮನ್ಸಿರಸ್ಯ ಸಮ್ಪ್ರಾಪೇ ಸ ಸಮುಪವಿಷ್ಯಸ್ಯಸ್ಮಿನ್ ಕಾಲೇ ಪಿತರೋ ಯಾಕೂಬ್ ಯೋಹನ್ ಆನ್ವಿಯಶ್ಚೈತೇ ತಂ ರಹಸಿ ಪಪ್ರಚ್ಛಃ, 4 ಏತಾ ಘಟಿನಾಃ ಕದಾ ಭವಿಷ್ಯನ್ತಿ? ತಥೈತತ್ಸರ್ವಾಃ ಸಾಂ ಸಿದ್ಧೃಪಕ್ರಮಸ್ಯ ವಾ ಕಿಂ ಚಿಹ್ನಂ? ತದಸ್ಮತ್ಸಂಭವಂ ಕಥಯತು ಭವಾನ್ | 5 ತತೋ ಯಾಶುಸ್ತಾನ್ ವಕ್ತುಮಾರೋಭೇ, ಕೋಪಿ ಯಥಾ ಯುಷ್ಮಾನ್ ನ ಭ್ರಾಮಯತಿ ತಥಾತ್ರ ಯೂಯಂ ಸಾವಧಾನಾ ಭವತ | 6 ಯತಃ ಖ್ರೀಷ್ಣೋಹಮಿತಿ ಕಥಯಿತ್ವಾ ಮಮ ನಾಮ್ನಾನೇಕೇ ಸಮಾಗತ್ಯ ಲೋಕಾನಾಂ ಭ್ರಮಂ ಜನಯಿಷ್ಯನ್ತಿ; 7 ಕಿನ್ತು ಯೂಯಂ ರಣಸ್ಯ ವಾರ್ತಾಂ ರಣಾಡಮ್ಬರಂ ಶ್ರುತ್ವಾ ಮಾ ವ್ಯಾಕುಲಾ ಭವತ, ಘಟಿನಾ ಏತಾ ಅವಶ್ಯಮ್ನಾವಿನ್ಯಃ; ಕಿನ್ವಾಪಾತತೋ ನ ಯುಗಾನ್ತೋ ಭವಿಷ್ಯತಿ | 8 ದೇಶಸ್ಯ ವಿಪಕ್ಷತಯಾ ದೇಶೋ ರಾಜ್ಯಸ್ಯ ವಿಪಕ್ಷತಯಾ ಚ ರಾಜ್ಯಮುತ್ಯಾಸ್ಯತಿ, ತಥಾ ಸ್ಥಾನೇ ಸ್ಥಾನೇ ಭೂಮಿಕಮ್ಮೋ ದುರ್ಭಿಕ್ಷಂ ಮಹಾರ್ಕೇಶಾಶ್ಚ ಸಮುಪಸ್ಥಾಸ್ಯನ್ತಿ, ಸರ್ವ ಏತೇ ದುಃಖಸ್ಯಾರಮ್ಭಾಃ | 9 ಕಿನ್ತು ಯೂಯಮ್ ಆತ್ಮಾರ್ಥೇ ಸಾವಧಾನಾಸ್ತಿಷ್ಠತ, ಯತೋ ಲೋಕಾ ರಾಜಸಭಾಯಾಂ ಯುಷ್ಮಾನ್ ಸಮರ್ಪಯಿಷ್ಯನ್ತಿ, ತಥಾ ಭಜನಗೃಹೇ ಪ್ರಹರಿಷ್ಯನ್ತಿ; ಯೂಯಂ ಮದರ್ಥೇ ದೇಶಾಧಿಪಾನ್ ಭೂಪಾಂಶ್ಚ ಪ್ರತಿ ಸಾಕ್ಷ್ಯದಾನಾಯ ತೇಷಾಂ ಸಮ್ಪ್ರಾಪೇ ಉಪಸ್ಥಾಪಯಿಷ್ಯಧ್ವೇ | 10 ಶೇಷೀಭವನಾತ್ ಪೂರ್ವಂ ಸರ್ವಾನ್ ದೇಶೀಯಾನ್ ಪ್ರತಿ ಸುಸಂವಾದಃ ಪ್ರಚಾರಯಿಷ್ಯತೇ | 11 ಕಿನ್ತು ಯದಾ ತೇ ಯುಷ್ಮಾನ್ ಧೃತ್ವಾ ಸಮರ್ಪಯಿಷ್ಯನ್ತಿ ತದಾ ಯೂಯಂ ಯದ್ವದ್ ಉತ್ತರಂ ದಾಸ್ಯಥ, ತದಗ್, ತಸ್ಯ ವಿವೇಚನಂ ಮಾ ಕುರುತ ತದರ್ಥಂ ಕಿಚ್ಚಿದಪಿ ಮಾ ಚಿಂತಯತ ಚ, ತದಾನೀಂ ಯುಷ್ಮಾಕಂ ಮನಃಸು ಯದ್ವದ್ ವಾಕ್ಯಮ್ ಉಪಸ್ಥಾಪಯಿಷ್ಯತೇ ತದೇವ ವದಿಷ್ಯಥ, ಯತೋ ಯೂಯಂ ನ ತದ್ವಕ್ತಾಃ ಕಿನ್ತು ಪವಿತ್ರ ಆತ್ಮಾ ತಸ್ಯ ವಕ್ತಾ | 12 ತದಾ ಭ್ರಾತಾ ಭ್ರಾತರಂ ಪಿತಾ ಪುತ್ರಂ ಘಾತನಾರ್ಥಂ ಪರಹಸ್ತೇಷು ಸಮರ್ಪಯಿಷ್ಯತೇ, ತಥಾ ಪತ್ನಾನಿ ಮಾತಾಪಿತೋರ್ವಿಪಕ್ಷತಯಾ ತೌ ಘಾತಯಿಷ್ಯನ್ತಿ | 13 ಮಮ ನಾಮಹೇತೋಃ ಸರ್ವೇಷಾಂ ಸವಿಧೇ ಯೂಯಂ ಜುಗುಪ್ಸಿತಾ ಭವಿಷ್ಯಥ, ಕಿನ್ತು ಯಃ ಕಶ್ಚಿತ್ ಶೇಷಪರ್ಯಂತಂ ಧೈರ್ಯಮ್ ಆಲಮ್ಬಿಷ್ಯತೇ ಸಏವ ಪರಿತ್ರಾಸ್ಯತೇ | 14 ದಾನಿಯೇಲ್ಬವಿಷ್ಯದ್ವಾದಿನಾ ಪ್ರೋಕ್ತಂ ಸರ್ವನಾಶಿ ಜುಗುಪ್ಸಿತಂ ವಸ್ತು ಯದಾ ತ್ವಯೋಗ್ಯಸ್ಥಾನೇ ವಿದ್ಯಮಾನಂ ದ್ರಕ್ಷಥ (ಯೋ ಜನಃ ಪಠತಿ ಸ ಬುದ್ಧತಾಂ) ತದಾ ಯೇ ಯಿಹೂದೀಯದೇಶೇ ತಿಷ್ಯನ್ತಿ ತೇ ಮಹೀಧ್ರಂ ಪ್ರತಿ ಪಲಾಯಂತಾಃ; 15 ತಥಾ ಯೋ ನರೋ ಗೃಹೋಪರಿ ತಿಷ್ಠತಿ ಸ ಗೃಹಮಧ್ಯಂ ನಾವರೋಹತು, ತಥಾ ಕಿಮಪಿ ವಸ್ತು ಗ್ರಹೀತುಂ ಮಧ್ಯೇಗೃಹಂ ನ ಪ್ರವಿಶತು; 16 ತಥಾ ಚ ಯೋ ನಃ ಕ್ಷೇತ್ರೇ ತಿಷ್ಠತಿ ಸೋಪಿ ಸ್ವವಸ್ತ್ರಂ ಗ್ರಹೀತುಂ ಪರಾವೃತ್ತಂ ನ ವ್ರಜತು | 17 ತದಾನೀಂ ಗರ್ಭವತೀನಾಂ ಸ್ವನ್ಯದಾತ್ರೀಣಾಂ ಯೋಷಿತಾಂ ದುರ್ಗತಿ ಭವಿಷ್ಯತಿ | 18 ಯುಷ್ಮಾಕಂ ಪಲಾಯನಂ ಶೀತಕಾಲೇ ಯಥಾ ನ ಭವತಿ ತದರ್ಥಂ ಪ್ರಾರ್ಥಯದ್ಧಂ | 19 ಯತಸ್ತದಾ ಯಾದೃಶೀ ದುರ್ಘಟಿನಾ ಘಟಿಷ್ಯತೇ ತಾದೃಶೀ ದುರ್ಘಟಿನಾ ಈಶ್ವರಸೃಷ್ಟೇಃ ಪ್ರಥಮಮಾರಭ್ಯಾದ್ಯ ಯಾವತ್ ಕದಾಪಿ ನ ಜಾತಾ ನ ಜನಿಷ್ಯತೇ ಚ | 20 ಅಪರಂಶ್ಚ ಪರಮೇಶ್ವರೋ ಯದಿ ತಸ್ಯ ಸಮಯಸ್ಯ ಸಂಕ್ಷೇಪಂ ನ ಕರೋತಿ ತರ್ಹಿ ಕಸ್ಯಾಪಿ ಪ್ರಾಣಭೃತೋ ರಕ್ಷಾ ಭವಿತುಂ ನ ಶಕ್ಯತಿ, ಕಿನ್ತು ಯಾನ್ ಜನಾನ್ ಮನೋನೀತಾನ್ ಅಕರೋತ್ ತೇಷಾಂ ಸ್ವಮನೋನೀತಾನಾಂ ಹೇತೋಃ ಸ

ತದನೇಹಸಂ ಸಂಕ್ಷೇಪ್ಸುತಿ | 21 ಅನ್ಯಚ್ಚ ಪಶ್ಯತ ಖೀಷ್ಣೋತ್ರ ಸ್ಥಾನೇ ವಾ ತತ್ರ ಸ್ಥಾನೇ ವಿದ್ಯತೇ, ತಸ್ಮಿನ್ನಾಲೇ ಯದಿ ಕಶ್ಚಿದ್ ಯುಷ್ಮಾನ್ ಏತಾದ್ಯಶಂ ವಾಕ್ಯಂ ವ್ಯಾಹರತಿ, ತರ್ಹಿ ತಸ್ಮಿನ್ ವಾಕ್ಯೇ ಭೈವ ವಿಶ್ವಸಿತ | 22 ಯತೋನೇಕೇ ಮಿಥ್ಯಾಖೀಷ್ಣಾ ಮಿಥ್ಯಾಭವಿಷ್ಯದ್ವಾದಿನಶ್ಚ ಸಮುಪಸ್ಥಾಯ ಬಹೂನಿ ಚಿಹ್ನಾನ್ಯದ್ವಿತಾನಿ ಕರ್ಮಾಣಿ ಚ ದರ್ಶಯಿಷ್ಯಂತಿ; ತಥಾ ಯದಿ ಸಮ್ಯವತಿ ತರ್ಹಿ ಮನೋನೀತಲೋಕಾನಾಮಪಿ ಮಿಥ್ಯಾಮತಿಂ ಜನಯಿಷ್ಯಂತಿ | 23 ಪಶ್ಯತ ಘಟನಾತಃ ಪೂರ್ವಂ ಸರ್ವಕಾರ್ಯಸ್ಯ ವಾರ್ತಾಂ ಯುಷ್ಮಭ್ಯಮದಾಮ್, ಯೂಯಂ ಸಾವಧಾನಾಸ್ತಿಷ್ಯತ | 24 ಅಪರಶ್ಚ ತಸ್ಯ ಕ್ಲೇಶಕಾಲಸ್ಯಾವ್ಯವಹಿತೇ ಪರಕಾಲೇ ಭಾಸ್ವರಃ ಸಾನ್ಧಕಾರೋ ಭವಿಷ್ಯತಿ ತಥೈವ ಚನ್ದ್ರಶ್ಚಂದ್ರಿಕಾಂ ನ ದಾಸ್ಯತಿ | 25 ನಭಃಸ್ಥಾನಿ ನಕ್ಷತ್ರಾಣಿ ಪತಿಷ್ಯಂತಿ, ವೈರೋಮಮಣ್ಣಲಸ್ಯಾ ಗ್ರಹಾಶ್ಚ ವಿಚಲಿಷ್ಯಂತಿ | 26 ತದಾನೀಂ ಮಹಾಪರಾಕ್ರಮೇಣ ಮಹೈಶ್ವರ್ಯೋಣ ಚ ಮೇಘಮಾರುಹ್ಯ ಸಮಾಯಾನ್ತಂ ಮಾನವಸುತಂ ಮಾನವಾಃ ಸಮೀಕ್ಷಿಷ್ಯಂತೇ | 27 ಅನ್ಯಚ್ಚ ಸ ನಿಜದೂತಾನ್ ಪ್ರಹಿತೃ ನಭೋಭೂಮ್ಯೋಃ ಸೀಮಾಂ ಯಾವದ್ ಜಗತ್ಶ್ಚತುರ್ದಿಗ್ಭ್ಯಃ ಸ್ವಮನೋನೀತಲೋಕಾನ್ ಸಂಗ್ರಹೀಷ್ಯತಿ | 28 ಉಡುಮ್ಬರತರೋ ದ್ವೃಷ್ಟಾನ್ತಂ ಶಿಕ್ಷದ್ಧಂ ಯದೋಡುಮ್ಬರಸ್ಯ ತರೋ ನರ್ವೀನಾಃ ಶಾಖಾ ಜಾಯಂತೇ ಪಲ್ಲವಾದೀನಿ ಚ ನಿರ್ಗಚ್ಛಂತಿ, ತದಾ ನಿರಾಘಕಾಲಃ ಸವಿದೋ ಭವತೀತಿ ಯೂಯಂ ಜ್ಞಾತುಂ ಶಕ್ಯುಃ | 29 ತದ್ವದ್ ಏತಾ ಘಟನಾ ದೃಷ್ಟ್ವಾ ಸ ಕಾಲೋ ದ್ವಾಯುರ್ಪಶ್ಯತಿ ಇತಿ ಜಾನೀತ | 30 ಯುಷ್ಮಾನಹಂ ಯಥಾರ್ಥಂ ವದಾಮಿ, ಆಧುನಿಕಲೋಕಾನಾಂ ಗಮನಾತ್ ಪೂರ್ವಂ ತಾನಿ ಸರ್ವಾಣಿ ಘಟಿಷ್ಯಂತೇ | 31 ದ್ಯಾವಾಪೃಥಿವ್ಯೋರ್ ವಿಫಲಿತಯೋಃ ಸತ್ಯೋ ಮರ್ದೀಯಾ ವಾಣೀ ನ ವಿಚಲಿಷ್ಯತಿ | 32 ಅಪರಶ್ಚ ಸ್ವರ್ಗಸ್ವರೂತಗಣೋ ವಾ ಪುತ್ರೋ ವಾ ತಾತಾದನ್ಯಃ ಕೋಪಿ ತಂ ದಿವಸಂ ತಂ ದಣ್ಡಂ ವಾ ನ ಜ್ಞಾಪಯತಿ | 33 ಅತಃ ಸ ಸಮಯಃ ಕದಾ ಭವಿಷ್ಯತಿ, ಏತಜ್ಞಾನಾಭಾವಾದ್ ಯೂಯಂ ಸಾವಧಾನಾಸ್ತಿಷ್ಯತ, ಸತರ್ಕಾಶ್ಚ ಭೂತ್ಯಾ ಪ್ರಾರ್ಥಯದ್ಧುಃ; 34 ಯದ್ವತ್ ಕಶ್ಚಿತ್ ಪುಮಾನ್ ಸ್ವನಿವೇಶನಾದ್ ದೂರದೇಶಂ ಪ್ರತಿ ಯಾತ್ರಾಕರಣಕಾಲೇ ದಾಸೇಷು ಸ್ವಕಾರ್ಯಸ್ಯ ಭಾರಮರ್ಪಯಿತ್ವಾ ಸರ್ವಾನ್ ಸ್ವೇ ಸ್ವೇ ಕರ್ಮಣಿ ನಿಯೋಜಯತಿ; ಅಪರಂ ದೌವಾರಿಕಂ ಜಾಗರಿತುಂ ಸಮಾದಿಶ್ಯ ಯಾತಿ, ತದ್ವನ್ ನರಪುತ್ರಃ | 35 ಗೃಹಪತಿಃ ಸಾಯಂಕಾಲೇ ನಿಶೀರ್ಥೇ ವಾ ತೃತೀಯಯಾಮೇ ವಾ ಪ್ರಾತಃಕಾಲೇ ವಾ ಕದಾಗಮಿಷ್ಯತಿ ತದ್ ಯೂಯಂ ನ ಜಾನೀಥ; 36 ಸ ಹರಾದಾಗತ್ಯ ಯಥಾ ಯುಷ್ಮಾನ್ ನಿಧಿತಾನ್ ನ ಪಶ್ಯತಿ, ತದರ್ಥಂ ಜಾಗರಿತಾಸ್ತಿಷ್ಯತ | 37 ಯುಷ್ಮಾನಹಂ ಯದ್ ವದಾಮಿ ತದೇವ ಸರ್ವಾನ್ ವದಾಮಿ, ಜಾಗರಿತಾಸ್ತಿಷ್ಯತೇತಿ |

14 ತದಾ ನಿಸ್ಕಾರೋತ್ಸವಕಿಣ್ವಹೀನಪೂಪೋತ್ಸವಯೋರಾರಮ್ಯಸ್ಯ ದಿನದ್ವಯೇ ಽವಶಿಷ್ಟೇ ಪ್ರಧಾನಯಾಜಕಾ ಅಧ್ಯಾಪಕಾಶ್ಚ ಕೇನಾಪಿ ಛಲೇನ ಯೀಶುಂ ಧರ್ತಾಂ ಹನ್ತುಷ್ಚ ಮೃಗಯಾಜ್ಞಕ್ರೀರೇ; 2 ಕಿನ್ನು ಲೋಕಾನಾಂ ಕಲಹಭಯಾದೂಚಿರೇ, ನಚೋತ್ಸವಕಾಲ ಉಚಿತಮೇತದಿತಿ | 3 ಅನನ್ದರಂ ಬೈಥನಿಯಾಪುರೇ ಶಿಮೋನಕುಷ್ಠಿನೋ ಗೃಹೇ ಯೋಶೌ ಭೋತುಮುಪವಿಷ್ಟೇ ಸತಿ ಕಾಚಿದ್ ಯೋಷಿತ್ ಪಾಣ್ಡುರಪಾಷಾಣಸ್ಯ ಸಮ್ಪುಟೇನ ಮಹಾಘೋತ್ರಮತ್ಮೈಲಮ್ ಆನೀಯ ಸಮ್ಪುಟಕಂ ಭಂಕ್ತ್ವಾ ತಸ್ಮೋತ್ರಮಾಜ್ಞೇ ತೈಲಧಾರಾಂ ಪಾತಯಾಜ್ಞಕೇ | 4 ತಸ್ಮಾತ್ ಕೇಚಿತ್ ಸ್ಥಾನೇ ಕುಪ್ಯಂತಃ ಕಥಿತವಂಞಃ ಕುತೋಯಂ ತೈಲಾಪವ್ಯಯಃ? 5 ಯದ್ಯೇತತ್ ತೈಲ ವ್ಯಕ್ರೇಷ್ಯತ ತರ್ಹಿ ಮುದ್ರಾಪಾದಶತತ್ರಯಾದಷ್ಟಧಿಕಂ ತಸ್ಯ ಪ್ರಾಪ್ತಮೂಲ್ಯಂ ದರಿದ್ರಲೋಕೇಭ್ಯೋ ದಾತುಮಶಕ್ಯತ, ಕಥಾಮೇತಾಂ ಕಥಯಿತ್ವಾ ತಯಾ ಯೋಷಿತಾ ಸಾಕಂ ವಾಚಾಯುಹ್ಯನ್ | 6 ಕಿನ್ನು ಯೀಶುರುವಾಚ, ಕುತ ಏತಸ್ಮೈ ಕೃಚ್ಛಂ ದದಾಸಿ? ಮಹ್ಯಮಿಯಂ ಕರ್ಮೋತ್ತಮಂ ಕೃತವತೇ | 7 ದರಿದ್ರಾಃ ಸರ್ವದಾ ಯುಷ್ಮಾಭಿಃ ಸಹ ತಿಷ್ಯಂತಿ, ತಸ್ಮಾದ್ ಯೂಯಂ ಯದೇಚ್ಛದ್ ತದೈವ ತಾನುಪಕರ್ತಾಂ ಶಕ್ಯುಃ, ಕಿನ್ತ್ವಹಂ ಯುಭಾಭಿಃ ಸಹ ನಿರನ್ದರಂ ನ ತಿಷ್ಯಾಮಿ | 8 ಅಸ್ಯಾ ಯಥಾಸಾಧ್ಯಂ ತಥೈವಾಕರೋದಿಯಂ, ಶೃಶಾನಯಾಪನಾತ್ ಪೂರ್ವಂ ಸಮೇತ್ಯ ಮದ್ವಪುಷಿ ತೈಲಮ್ ಅಮರ್ದಯತ್ | 9 ಅಹಂ ಯುಷ್ಮಭ್ಯಂ ಯಥಾರ್ಥಂ ಕಥಯಾಮಿ, ಜಗತಾಂ ಮಧ್ಯೇ ಯತ್ರ ಯತ್ರ ಸುಸಂವಾದೋಯಂ ಪ್ರಚಾರಯಿಷ್ಯತೇ ತತ್ರ ತತ್ರ ಯೋಷಿತ ಏತಸ್ಯಾಃ ಸ್ಮರಣಾರ್ಥಂ ತತ್ಕೃತಕರ್ಮೈಃ ತತ್ ಪ್ರಚಾರಯಿಷ್ಯತೇ | 10 ತತಃ ಪರಂ ದ್ವಾದಶಾನಾಂ ಶಿಷ್ಯಾಣಾಮೇಕ ಈಷ್ಯರಿಯೋತೀಯಯಿಹೂದಾಪ್ತೋ ಯೀಶುಂ ಪರಕರೇಷು ಸಮರ್ಪಯಿತುಂ ಪ್ರಧಾನಯಾಜಕಾನಾಂ ಸಮೀಪಮಿಯಾಯ | 11 ತೇ ತಸ್ಯ ವಾಕ್ಯಂ ಸಮಾಕರ್ಣ್ಯ ಸನ್ತುಷ್ಠಾಃ ಸನ್ದಸ್ಯಂತಿ ಮುದ್ರಾ ದಾತುಂ ಪ್ರತ್ಯಜಾಂತಃ; ತಸ್ಮಾತ್ ಸ ತಂ ತೇಷಾಂ ಕರೇಷು ಸಮರ್ಪಣಾಯೋಪಾಯಂ ಮೃಗಯಾಮಾಸ | 12 ಅನನ್ದರಂ ಕಿಣ್ವಶೂನ್ಯಪೂಪೋತ್ಸವಸ್ಯ ಪ್ರಥಮೇಽಹನಿ ನಿಸ್ಕಾರೋತ್ಸವಾರ್ಥಂ ಮೇಷಮಾರಣಾಸಮಯೇ ಶಿಷ್ಯಾಸ್ತಂ ಪಪ್ರಚ್ಛಃ ಕುತ್ರ ಗತ್ವಾ ವಯಂ ನಿಸ್ಕಾರೋತ್ಸವಸ್ಯ ಭೋಜ್ಯಮಾಸಾದಯಿಷ್ಯಾಮಃ? ಕಿಮಿಚ್ಛತಿ ಭವಾನ್? 13 ತದಾನೀಂ ಸ ತೇಷಾಂ ದ್ವಯಂ

ಪ್ರೇರಯನ್ ಬಭಾಷೇ ಯುವಯೋಃ ಪುರಮದ್ಯಂ ಗತಯೋಃ ಸತೋ ಯೋರ್ ಜನಃ ಸಬಲಕುಮ್ಭಂ ವಹನ್ ಯುವಾಂ
ಸಾಕ್ಷಾತ್ ಕರಿಷ್ಯತಿ ತಸ್ಯೈವ ಪಶ್ಚಾದ್ ಯಾತಂ; 14 ಸ ಯತ್ ಸದನಂ ಪ್ರವೇಕ್ಷ್ಯತಿ ತದ್ಭವನಪತಿಂ ವದತಂ, ಗುರುರಾಹ ಯತ್ರ
ಸಶಿಷ್ಯೋಹಂ ನಿಸ್ತಾರೋತ್ಸವೀಯಂ ಭೋಜನಂ ಕರಿಷ್ಯಾಮಿ, ಸಾ ಭೋಜನಶಾಲಾ ಕುತ್ರಾಸಿ? 15 ತತಃ ಸ ಪರಿಷ್ಕೃತಾಂ
ಸುಸಜ್ಜಿತಾಂ ಬೃಹತೀಚ್ಛ ಯಾಂ ಶಾಲಾಂ ದರ್ಶಯಿಷ್ಯತಿ ತಸ್ಯಾಮಸ್ಮದರ್ಥಂ ಭೋಜ್ಯದ್ರವ್ಯಾಣ್ಯಾಸಾದಯತಂ | 16 ತತಃ ಶಿಷ್ಯ
ಪ್ರಸ್ಥಾಯ ಪುರಂ ಪ್ರವಿಶ್ಯ ಸ ಯಥೋಕ್ತವಾನ್ ತಥೈವ ಪ್ರಾಪ್ಯ ನಿಸ್ತಾರೋತ್ಸವಸ್ಯ ಭೋಜ್ಯದ್ರವ್ಯಾಣಿ ಸಮಾಸಾದಯೇತಾಮ್ | 17
ಅನನ್ತರಂ ಯೇಶುಃ ಸಾಯಂಕಾಲೇ ದ್ವಾದಶಭಿಃ ಶಿಷ್ಯೈಃ ಸಾರ್ಧಂ ಜಗಾಮ; 18 ಸರ್ವೈಷು ಭೋಜನಾಯ ಪ್ರೋಪವಿಷ್ಯೇಷು ಸ
ತಾನುದಿತವಾನ್ ಯುಷ್ಮಾನಹಂ ಯಥಾರ್ಥಂ ವ್ಯಾಹರಾಮಿ, ಅತ್ರ ಯುಷ್ಮಾಕಮೇಕೋ ಜನೋ ಯೋ ಮಯಾ ಸಹ ಭುಂಕ್ತೇ
ಮಾಂ ಪರಕೇರೇಷು ಸಮರ್ಪಯಿಷ್ಯತೇ | 19 ತದಾನೀಂ ತೇ ದುಃಖಿತಾಃ ಸನ್ತ ಏಕೈಕಶಸ್ತಂ ಪ್ರಷ್ಟುಮಾರಬ್ಧವನ್ತಃ ಸ ಕಿಮಹಂ?
ಪಶ್ಚಾದ್ ಅನ್ಯ ಏಕೋಭಿದಧೇ ಸ ಕಿಮಹಂ? 20 ತತಃ ಸ ಪ್ರತ್ಯವದದ್ ಏತೇಷಾಂ ದ್ವಾದಶಾನಾಂ ಯೋ ಜನೋ ಮಯಾ ಸಮಂ
ಭೋಜನಾಪಾತ್ರೇ ಪಾಣಿಂ ಮಜ್ಜಯಿಷ್ಯತಿ ಸ ಏವ | 21 ಮನುಜತನಯಮಧಿ ಯಾದ್ಯಶಂ ಲಿಖಿತಮಾಸ್ತೇ ತದನುರೂಪಾ
ಗತಿಸ್ತಸ್ಯ ಭವಿಷ್ಯತಿ, ಕಿನ್ತು ಯೋ ಜನೋ ಮಾನವಸುತಂ ಸಮರ್ಪಯಿಷ್ಯತೇ ಹನ್ತ ತಸ್ಯ ಜನ್ಮಭಾವೇ ಸತಿ ಭದ್ರಮಭವಿಷ್ಯತ್ |
22 ಅಪರಂಶ್ಚ ತೇಷಾಂ ಭೋಜನಸಮಯೇ ಯೇಶುಃ ಪೂಪಂ ಗೃಹೀತ್ವೇಶ್ವರಗುಣಾನ್ ಅನುಕೀರ್ತೃ ಭಜ್ಯಾತ್ವೇಭ್ಯೋ
ದತ್ತಾ ಬಭಾಷೇ, ಏತದ್ ಗೃಹೀತ್ವಾ ಭುಚ್ಛೇದ್ಧಮ್ ಏತನ್ಮಮ ವಿಗ್ರಹರೂಪಂ | 23 ಅನನ್ತರಂ ಸ ಕಂಸಂ ಗೃಹೀತ್ವೇಶ್ವರಸ್ಯ
ಗುಣಾನ್ ಕೀರ್ತಯಿತ್ವಾ ತೇಭ್ಯೋ ದದೌ, ತತಸ್ತೇ ಸರ್ವೈಃ ಪಪುಃ | 24 ಅಪರಂ ಸ ತಾನವಾದೀದ್ ಬಹೂನಾಂ ನಿಮಿತ್ತಂ
ಪಾತಿತಂ ಮಮ ನವೀನನಿಯಮರೂಪಂ ಶೋಣಿತಮೇತತ್ | 25 ಯುಷ್ಮಾನಹಂ ಯಥಾರ್ಥಂ ವದಾಮಿ, ಈಶ್ವರಸ್ಯ ರಾಜ್ಯೇ
ಯಾವತ್ ಸದ್ಯೋಜಾತಂ ದ್ರಾಕ್ಷಾರಸಂ ನ ಪಾಸ್ಯಾಮಿ, ತಾವದಹಂ ದ್ರಾಕ್ಷಾಫಲರಸಂ ಪುನ ನ ಪಾಸ್ಯಾಮಿ | 26 ತದನನ್ತರಂ
ತೇ ಗೀತಮೇಕಂ ಸಂಗೀಯಂ ಬಹಿ ಜ್ಯೇತುನಂ ಶಿಖರಿಣಂ ಯಯುಃ | 27 ಅಥ ಯೇಶುಸ್ತಾನುವಾಚ ನಿಶಾಯಾಮಸ್ಯಾಂ
ಮಯಿ ಯುಷ್ಮಾಕಂ ಸರ್ವೈಷಾಂ ಪ್ರತ್ಯೂಹೋ ಭವಿಷ್ಯತಿ ಯತೋ ಲಿಖಿತಮಾಸ್ತೇ ಯಥಾ, ಮೇಷಾಣಾಂ ರಕ್ಷಕಇಚ್ಛಾಹಂ
ಪ್ರಹರಿಷ್ಯಾಮಿ ವೈ ತತಃ | ಮೇಷಾಣಾಂ ನಿವಹೋ ನೂನಂ ಪ್ರವಿಕೀರ್ಣೋ ಭವಿಷ್ಯತಿ | 28 ಕನ್ತು ಮದುತ್ಥಾನೇ ಜಾತೇ
ಯುಷ್ಮಾಕಮಗ್ರೇಹಂ ಗಾಲೀಲಂ ವ್ರಜಿಷ್ಯಾಮಿ | 29 ತದಾ ಪಿತರಃ ಪ್ರತಿಬಭಾಷೇ, ಯದ್ಯಪಿ ಸರ್ವೈಷಾಂ ಪ್ರತ್ಯೂಹೋ ಭವತಿ
ತಥಾಪಿ ಮಮ ನೈವ ಭವಿಷ್ಯತಿ | 30 ತತೋ ಯೇಶುರುಕ್ತಾವಾನ್ ಅಹಂ ತುಭ್ಯಂ ತಥ್ಯಂ ಕಥಯಾಮಿ, ಕ್ಷಣಾದಾಯಾಮದ್ಯ
ಕುಕ್ಕುಟಸ್ಯ ದ್ವಿತೀಯವಾರರವಣಾತ್ ಪೂರ್ವಂ ತ್ವಂ ವಾರತ್ರಯಂ ಮಾಮಪಹ್ನೋಷ್ಯಸೇ | 31 ಕಿನ್ತು ಸ ಗಾಢಂ ವ್ಯಾಹರದ್
ಯದ್ಯಪಿ ತ್ವಯಾ ಸಾರ್ಧಂ ಮಮ ಪ್ರಾಣೋ ಯಾತಿ ತಥಾಪಿ ಕಥಮಪಿ ತ್ವಾಂ ನಾಪಹ್ನೋಷ್ಯೇ; ಸರ್ವೈಃಸೀತರೇ ತಥೈವ
ಬಭಾಷಿರೇ | 32 ಅಪರಂಶ್ಚ ತೇಷು ಗೇತ್ರಿಮಾನೀನಾಮಕಂ ಸ್ಥಾನ ಗತೇಷು ಸ ಶಿಷ್ಯಾನ್ ಜಗಾದ, ಯಾವದಹಂ ಪ್ರಾರ್ಥಯೇ
ತಾವದತ್ರ ಸ್ಥಾನೇ ಯೂಯಂ ಸಮುಪವಿಶತ | 33 ಅಥ ಸ ಪಿತರಂ ಯಾಕೂಬಂ ಯೋಹನಂಶ್ಚ ಗೃಹೀತ್ವಾ ವಪ್ರಾಜ; ಅತ್ಯನ್ತಂ
ತ್ರಾಸಿತೋ ವ್ಯಾಕುಲಿತಶ್ಚ ತೇಭ್ಯಃ ಕಥಯಾಮಾಸ, 34 ನಿಧನಕಾಲವತ್ ಪ್ರಾಣೋ ಮೇಽತೀವ ದಃಖಮೇತಿ, ಯೂಯಂ
ಜಾಗ್ರತೋತ್ರ ಸ್ಥಾನೇ ತಿಷ್ಠತ | 35 ತತಃ ಸ ಕಿಚ್ಛಿದ್ಧೂರಂ ಗತ್ವಾ ಭೂಮಾವಧೋಮುಖಃ ಪತಿತ್ವಾ ಪ್ರಾರ್ಥಿತವಾನೇತತ್,
ಯದಿ ಭವಿತುಂ ಶಕ್ಯಂ ತರ್ಹಿ ದುಃಖಸಮಯೋಯಂ ಮತ್ತೋ ದೂರೀಭವತು | 36 ಅಪರಮುದಿತವಾನ್ ಹೇ ಪಿತ ಹೇ
ಪಿತಃ ಸರ್ವೈಃ ತ್ವಯಾ ಸಾರ್ಧಂ, ತತೋ ಹೇತೋರಿಮಂ ಕಂಸಂ ಮತ್ತೋ ದೂರೀಕುರು, ಕಿನ್ತು ತನ್ ಮಮೇಚ್ಛಾತೋ ನ
ತವೇಚ್ಛಾತೋ ಭವತು | 37 ತತಃ ಪರಂ ಸ ಏತ್ಯ ತಾನ್ ನಿದ್ರಿತಾನ್ ನಿರೀಕ್ಷ್ಯ ಪಿತರಂ ಪ್ರೋವಾಚ, ಶಿಮೋನ್ ತ್ವಂ ಕಿಂ ನಿದ್ರಾಸಿ?
ಘಟಿಕಾಮೇಕಾಮ್ ಅಪಿ ಜಾಗರಿತುಂ ನ ಶಕ್ನೋಷಿ? 38 ಪರೀಕ್ಷಾಯಾಂ ಯಥಾ ನ ಪತಥ ತದರ್ಥಂ ಸಚೇತನಾಃ ಸನ್ತಃ
ಪ್ರಾರ್ಥಯದ್ಧುಃ; ಮನ ಉದ್ಯುಕ್ತಮಿತಿ ಸತ್ಯಂ ಕಿನ್ತು ವಪುರಶಕ್ತಿಕಂ | 39 ಅಥ ಸ ಪುನರ್ವಜಿತ್ವಾ ಪೂರ್ವವತ್ ಪ್ರಾರ್ಥಯಾಚ್ಛೇ |
40 ಪರಾವೃತ್ಯಾಗತ್ಯ ಪುನರಪಿ ತಾನ್ ನಿದ್ರಿತಾನ್ ದದರ್ಶ ತದಾ ತೇಷಾಂ ಲೋಚನಾನಿ ನಿದ್ರಯಾ ಪೂರ್ಣಾನಿ, ತಸ್ಯಾತ್ಮಸ್ಥಿ
ಕಾ ಕಥಾ ಕಥಯಿತವ್ಯಾ ತ ಏತದ್ ಬೋಧ್ಯುಂ ನ ಶೇಕುಃ | 41 ತತಃಪರಂ ತ್ವತೀಯವಾರಂ ಆಗತ್ಯ ತೇಭ್ಯೋ ಽಕಥಯದ್
ಇದಾನೀಮಪಿ ಶಯಿತ್ವಾ ವಿಶ್ರಾಮ್ಯಥ? ಯಥೇಷ್ಟಂ ಜಾತಂ, ಸಮಯಶ್ಚೋಪಸ್ಥಿತಃ ಪಶ್ಯತ ಮಾನವತನಯಃ ಪಾಪಿಲೋಕಾನಾಂ
ಪಾಣಿಷು ಸಮರ್ಪತೇ | 42 ಉತ್ತಿಷ್ಠತ, ವಯಂ ವ್ರಜಾಮೋ ಯೋ ಜನೋ ಮಾಂ ಪರಪಾಣಿಷು ಸಮರ್ಪಯಿಷ್ಯತೇ ಪಶ್ಯತ
ಸ ಸಮೀಪಮಾಯಾತಃ | 43 ಇಮಾಂ ಕಥಾಂ ಕಥಯತಿ ಸ, ಏತರ್ಹಿದ್ವಾದಶಾನಾಮೇಕೋ ಯಿಹೂದಾ ನಾಮಾ ಶಿಷ್ಯಃ
ಪ್ರಧಾನಯಾಜಕಾನಾಮ್ ಉಪಾಧ್ಯಾಯಾನಾಂ ಪ್ರಾಚೀನಲೋಕಾನಾಂಶ್ಚ ಸನ್ನಿಧೇಃ ಖಜ್ಜಲಗುಡಧಾರಿಣೋ ಬಹುಲೋಕಾನ್

ಗೃಹೀತ್ವಾ ತಸ್ಯ ಸಮೀಪ ಉಪಸ್ಥಿತವಾನ್ | 44 ಅಪರಂಜಿಸೌ ಪರಪಾಣಿಷು ಸಮರ್ಪಯಿತಾ ಪೂರ್ವಮಿತಿ ಸಜ್ಜೇತಂ ಕೃತವಾನ್ ಯಮಹಂ ಚುಮ್ಬಿಷ್ಯಾಸಿ ಸ ಏವಾಸೌ ತಮೇವ ಧೃತ್ವಾ ಸಾವಧಾನಂ ನಯತ | 45 ಅತೋ ಹೇತೋಃ ಸ ಆಗತ್ಯೈವ ಯೋಶೋಃ ಸವಿಧಂ ಗತ್ತಾ ಹೇ ಗುರೋ ಹೇ ಗುರೋ, ಇತ್ಯುಕ್ತ್ವಾ ತಂ ಚುಚುಮ್ಬ | 46 ತದಾ ತೇ ತದುಪರಿ ಪಾಣೀನರ್ಪಯಿತ್ವಾ ತಂ ದಧ್ವುಃ | 47 ತತಸ್ತಸ್ಯ ಪಾರ್ಶ್ವಸ್ಥಾನಾಂ ಲೋಕಾನಾಮೇಕಃ ಖಚ್ಚಂ ನಿಷ್ಕೋಷಯನ್ ಮಹಾಯಾಜಕಸ್ಯ ದಾಸಮೇಕಂ ಪ್ರಹೃತ್ಯ ತಸ್ಯ ಕರ್ಣಂ ಚಿಚ್ಛೇದ | 48 ಪಶ್ಚಾದ್ ಯೇಶುಸ್ತಾನ್ ವ್ಯಾಜಹಾರ ಖಚ್ಚಾನ್ ಲಗುಡಾಂಶ್ಚ ಗೃಹೀತ್ವಾ ಮಾಂ ಕಿಂ ಚೌರಂ ಧರ್ತುಂ ಸಮಾಯಾತಾಃ? 49 ಮಧ್ಯೇಮನ್ನಿರಂ ಸಮುಪದಿಶನ್ ಪ್ರತ್ಯಹಂ ಯುಷ್ಮಾಭಿಃ ಸಹ ಸ್ಥಿತವಾನತಹಂ, ತಸ್ಮಿನ್ ಕಾಲೇ ಯೂಯಂ ಮಾಂ ನಾದೀಧರತ, ಕಿನ್ತ್ವನೇನ ಶಾಸ್ತ್ರೀಯಂ ವಚನಂ ಸೇಧನೀಯಂ | 50 ತದಾ ಸರ್ವೇ ಶಿಷ್ಯಾಸ್ತಂ ಪರಿತ್ಯಜ್ಯ ಪಲಾಯಾಚ್ಚಕ್ರೀ | 51 ಅಥೈಕೋ ಯುವಾ ಮಾನವೋ ನಗೃಕಾಯೇ ವಸ್ತುಮೇಕಂ ನಿಧಾಯ ತಸ್ಯ ಪಶ್ಚಾದ್ ವ್ರಜನ್ ಯುವಲೋಕೈ ದ್ಯುತೋ 52 ವಸ್ತ್ರಂ ವಿಹಾಯ ನಗ್ನಃ ಪಲಾಯಾಚ್ಚಕ್ರೇ | 53 ಅಪರಂಜಿ ಯಸ್ಮಿನ್ ಸ್ಥಾನೇ ಪ್ರಧಾನಯಾಜಕಾ ಉಪಾಧ್ಯಾಯಾಃ ಪ್ರಾಚೀನಲೋಕಾಶ್ಚ ಮಹಾಯಾಜಕೇನ ಸಹ ಸದಸಿ ಸ್ಥಿತಾಸ್ತಸ್ಮಿನ್ ಸ್ಥಾನೇ ಮಹಾಯಾಜಕಸ್ಯ ಸಮೀಪಂ ಯೇಶುಂ ನಿನ್ಯುಃ | 54 ಪಿತರೋ ದೂರೇ ತತ್ಪಶ್ಚಾದ್ ಇತ್ವಾ ಮಹಾಯಾಜಕಸ್ಯಾಟ್ಮ್ನುಲಿಕಾಂ ಪ್ರವಿಶ್ಯ ಕಿಚ್ಛರೈಃ ಸಹೋಪವಿಶ್ಯ ವಹ್ನಿಪಾಪಂ ಜಗ್ರಾಹ | 55 ತದಾನೀಂ ಪ್ರಧಾನಯಾಜಕಾ ಮನ್ನಿಣಶ್ಚ ಯೇಶುಂ ಘಾತಯಿತುಂ ತತ್ಪ್ರಾತಿಕೂಲ್ಯೇನ ಸಾಕ್ಷಿಣೋ ಮೃಗಯಾಚ್ಚಕ್ರೀ, ಕಿನ್ತು ನ ಪ್ರಾಪ್ತಾಃ | 56 ಅನೇಕೈಸ್ತದ್ವಿರುದ್ಧಂ ಮೃಷಾಸಾಕ್ಷ್ಯೇ ದತ್ತೇಪಿ ತೇಷಾಂ ವಾಕ್ಯಾನಿ ನ ಸಮಗಚ್ಛನ್ | 57 ಸರ್ವಶೇಷೇ ಕಿಯನ್ತ ಉತ್ಥಾಯ ತಸ್ಯ ಪ್ರಾತಿಕೂಲ್ಯೇನ ಮೃಷಾಸಾಕ್ಷ್ಯಂ ದತ್ತಾ ಕಥಯಾಮಾಸುಃ, 58 ಇದಂ ಕರಕೃತಮನ್ನಿರಂ ವಿನಾಶ್ಯ ದಿನತ್ರಯಮಧ್ಯೇ ಪುನರಪರಮ್ ಅಕರಕೃತಂ ಮನ್ನಿರಂ ನಿರ್ಮಾಸ್ಮಾಮಿ, ಇತಿ ವಾಕ್ಯಮ್ ಅಸ್ಯ ಮುಖಾತ್ ಶ್ರುತಮಸ್ಮಾಭಿರಿತಿ | 59 ಕಿನ್ತು ತತ್ರಾಪಿ ತೇಷಾಂ ಸಾಕ್ಷ್ಯಕಥಾ ನ ಸಚ್ಛತಾಃ | 60 ಅಥ ಮಹಾಯಾಜಕೋ ಮಧ್ಯೇಸಭಮ್ ಉತ್ಥಾಯ ಯೇಶುಂ ವ್ಯಾಜಹಾರ, ಏತೇ ಜನಾಸ್ತಸ್ಮಿ ಯತ್ ಸಾಕ್ಷ್ಯಮದುಃ ತ್ವಮೇತಸ್ಯ ಕಿಮಪ್ಯುತ್ತರಂ ಕಿಂ ನ ದಾಸ್ಯಸಿ? 61 ಕಿನ್ತು ಸ ಕಿಮಪ್ಯುತ್ತರಂ ನ ದತ್ತಾ ಮೌನೀಭೂಯ ತಸ್ಯ; ತತೋ ಮಹಾಯಾಜಕಃ ಪುನರಪಿ ತಂ ಪೃಷ್ಠಾವಾನ್ ತ್ವಂ ಸಚ್ಛಿದಾನನ್ತಸ್ಯ ತನಯೋ ಏಭಿಷಿಕ್ತಸ್ತತಾ? 62 ತದಾ ಯೇಶುಸ್ತಂ ಪ್ರೋವಾಚ ಭವಾಮ್ಯಹಮ್ ಯೂಯಂಚ್ಚ ಸರ್ವಶಕ್ತಿಮತೋ ದಕ್ಷಿಣಪಾರ್ಶ್ವೇ ಸಮುಪವಿಶನ್ತಂ ಮೇಘ ಮಾರುಹ್ಯ ಸಮಾಯಾನ್ಯ ಮನುಷ್ಯಪುತ್ರಂ ಸನ್ಯಕ್ತ್ವಥ | 63 ತದಾ ಮಹಾಯಾಜಕಃ ಸ್ವಂ ವಮನಂ ಛಿತ್ವಾ ವ್ಯಾವಹರತ್ 64 ಕಿಮಸ್ಮಾಕಂ ಸಾಕ್ಷಿಭಿಃ ಪ್ರಯೋಜನಮ್? ಈಶ್ವರನಿನ್ನಾವಾಕ್ಯಂ ಯುಷ್ಮಾಭಿರಶ್ರಾವಿ ಕಿಂ ವಿಚಾರಯಥ? ತದಾನೀಂ ಸರ್ವೇ ಜಗದುರಯಂ ನಿಧನದಣ್ಣಮರ್ಹತಿ | 65 ತತಃ ಕಶ್ಚಿತ್ ಕಶ್ಚಿತ್ ತದ್ವಪುಷ್ಪಿ ನಿಷ್ಠೀವಂ ನಿಚ್ಛೇಪ ತಥಾ ತನ್ಮುಖಮಾಚ್ಛಾದ್ಯ ಚಪೇಟೇನ ಹತ್ವಾ ಗದಿತವಾನ್ ಗಣಯಿತ್ವಾ ವದ, ಅನುಚರಾಶ್ಚ ಚಪೇಟೈಸ್ತಮಾಜಘ್ನುಃ 66 ತತಃ ಪರಂ ಪಿತರೇಽಟ್ಮ್ನುಲಿಕಾಧಃಕೋಷ್ಯೇ ತಿಷ್ಠತಿ ಮಹಾಯಾಜಕಸ್ಯೈಕಾ ದಾಸೀ ಸಮೇತ್ಯ 67 ತಂ ವಿಹ್ನಿಪಾಪಂ ಗೃಹ್ಯನ್ತಂ ವಿಲೋಕ್ಯ ತಂ ಸುನಿರೀಕ್ಷ್ಯ ಬಭಾಷೇ ತ್ವಮಪಿ ನಾಸರತೀಯಯೀಶೋಃ ಸಚ್ಛಿನಾಮ್ ಏಕೋ ಜನ ಆಸೀಃ | 68 ಕಿನ್ತು ಸೋಪಹ್ಮತ್ಯ ಜಗಾದ ತಮಹಂ ನ ವದ್ಧಿ ತ್ವಂ ಯತ್ ಕಥಯಮಿ ತದಪ್ಯಹಂ ನ ಬುದ್ಧೇ | ತದಾನೀಂ ಪಿತರೇ ಚತ್ತರಂ ಗತವತಿ ಕುಕ್ಕುಟೋ ರುರಾವ | 69 ಅಥಾನ್ಯಾ ದಾಸೀ ಪಿತರಂ ದೃಷ್ಟ್ವಾ ಸಮೀಪಸ್ಥಾನ್ ಜನಾನ್ ಜಗಾದ ಅಯಂ ತೇಷಾಮೇಕೋ ಜನಃ | 70 ತತಃ ಸ ದ್ವಿತೀಯವಾರಮ್ ಅಪಹ್ಮತವಾನ್ ಪಶ್ಚಾತ್ ತತ್ರಸ್ಥಾ ಲೋಕಾಃ ಪಿತರಂ ಪ್ರೋಚುಸ್ತಮವಶ್ಯಂ ತೇಷಾಮೇಕೋ ಜನಃ ಯತಸ್ತ್ವಂ ಗಾಲೀಲೀಯೋ ನರ ಇತಿ ತವೋಚ್ಚಾರಣಂ ಪ್ರಕಾಶಯತಿ | 71 ತದಾ ಸ ಶಪಥಾಭಿಶಾಪೌ ಕೃತ್ವಾ ಪ್ರೋವಾಚ ಯೂಯಂ ಕಥಾಂ ಕಥಯಥ ತಂ ನರಂ ನ ಜಾನೇಽಹಂ | 72 ತದಾನೀಂ ದ್ವಿತೀಯವಾರಂ ಕುಕ್ಕುಟೋ ಽರಾವಿತ್ | ಕುಕ್ಕುಟಸ್ಯ ದ್ವಿತೀಯರವಾತ್ ಪೂರ್ವಂ ತ್ವಂ ಮಾಂ ವಾರತ್ರಯಮ್ ಅಪಹ್ನೋಷ್ಯಸಿ, ಇತಿ ಯದ್ವಾಕ್ಯಂ ಯೇಶುನಾ ಸಮುದಿತಂ ತತ್ ತದಾ ಸಂಸ್ಕೃತ್ಯ ಪಿತರೋ ರೋದಿತುಮ್ ಆರಭತ |

15 ಅಥ ಪ್ರಭಾತೇ ಸತಿ ಪ್ರಧಾನಯಾಜಕಾಃ ಪ್ರಾಚ್ಯ ಉಪಾಧ್ಯಾಯಾಃ ಸರ್ವೇ ಮನ್ನಿಣಶ್ಚ ಸಭಾಂ ಕೃತ್ವಾ ಯೇಶುಂ ಬನ್ಧಯಿತ್ವ ಪೀಲಾತಾಖ್ಯಸ್ಯ ದೇಶಾಧಿಪತೇಃ ಸವಿಧಂ ನೀತ್ವಾ ಸಮರ್ಪಯಾಮಾಸುಃ | 2 ತದಾ ಪೀಲಾತಸ್ತಂ ಪೃಷ್ಠವಾನ್ ತ್ವಂ ಕಿಂ ಯಿಹೂದೀಯಲೋಕಾನಾಂ ರಾಜಾ? ತತಃ ಸ ಪ್ರತ್ಯುಕ್ತವಾನ್ ಸತ್ಯಂ ವದಸಿ | 3 ಅಪರಂ ಪ್ರಧಾನಯಾಜಕಾಸ್ಯಸ್ಯ ಬಹುಷು ವಾಕ್ಯೇಷು ದೋಷಮಾರೋಪಯಾಚ್ಚಕ್ರುಃ ಕಿನ್ತು ಸ ಕಿಮಪಿ ನ ಪ್ರತ್ಯುವಾಚ | 4 ತದಾನೀಂ ಪೀಲಾತಸ್ತಂ ಪುನಃ ಪಪ್ರಚ್ಛ ತ್ವಂ ಕಿಂ ನೋತ್ತರಯಸಿ? ಪಶ್ಯೈತೇ ತ್ವದ್ವಿರುದ್ಧಂ ಕತಿಷು ಸಾದ್ಯೇಷು ಸಾಕ್ಷಂ ದದತಿ | 5 ಕನ್ತು ಯೇಶುಸ್ತದಾಪಿ ನೋತ್ತರಂ

ದದೌ ತತಃ ಪೀಲಾತ ಅಶ್ವಯ್ಯಂ ಜಗಾಮ | 6 ಅಪರಶ್ಚ ಕಾರಾಬದ್ಧೇ ಕಸ್ತಿನಿಶ್ಚಿತ್ ಜನೇ ತನ್ಮಹೋತ್ಸವಕಾಲೇ ಲೋಕೈ
 ರ್ಯಾಚಿತೇ ದೇಶಾಧಿಪತಿಸ್ತಂ ಮೋಚಯತಿ | 7 ಯೇ ಚ ಪೂರ್ವಮುಪಪ್ಲವಮಕಾರ್ಷುರುಪಪ್ಲವೇ ವಧಮಪಿ ಕೃತವನ್ತಸ್ತೇಷಾಂ
 ಮಧ್ಯೇ ತದಾನೋಂ ಬರಬ್ಬಾನಾಮಕ ಏಕೋ ಬದ್ಧ ಅಸೀತ್ | 8 ಅತೋ ಹೇತೋಃ ಪೂರ್ವಾಪರೀಯಾಂ ರೀತಿಕಥಾಂ
 ಕಥಯಿತ್ವಾ ಲೋಕಾ ಉಚ್ಚೈರುವನ್ತಃ ಪೀಲಾತಸ್ಯ ಸಮಕ್ಷಂ ನಿವೇದಯಾಮಾಸುಃ | 9 ತದಾ ಪೀಲಾತಸ್ತಾನಾಚಖ್ಯೌ ತರ್ಹಿ ಕಿಂ
 ಯಿಹೂದೀಯಾನಾಂ ರಾಜಾನಂ ಮೋಚಯಿಷ್ಯಾಮಿ? ಯುಷ್ಮಾಭಿಃ ಕಿಮಿಷ್ಯತೇ? 10 ಯತಃ ಪ್ರಧಾನಯಾಜಕಾ ಈರ್ಷ್ಯಾತ ಏವ
 ಯೀಶುಂ ಸಮಾರ್ಪಯನ್ತಿ ಸ ವಿವೇದ | 11 ಕಿನ್ನು ಯಥಾ ಬರಬ್ಬಾಂ ಮೋಚಯತಿ ತಥಾ ಪ್ರಾರ್ಥಯಿತುಂ ಪ್ರಧಾನಯಾಜಕಾ
 ಲೋಕಾನ್ ಪ್ರವತ್ಸಯಾಮಾಸುಃ | 12 ಅಥ ಪೀಲಾತಃ ಪುನಃ ಪೃಷ್ಠವಾನ್ ತರ್ಹಿ ಯಂ ಯಿಹೂದೀಯಾನಾಂ ರಾಜೇತಿ ವದಥ
 ತಸ್ಯ ಕಿಂ ಕರಿಷ್ಯಾಮಿ ಯುಷ್ಮಾಭಿಃ ಕಿಮಿಷ್ಯತೇ? 13 ತದಾ ತೇ ಪುನರಪಿ ಪ್ರೋಚ್ಛೈಃ ಪ್ರೋಚುಸ್ತಂ ಕ್ರುಶೇ ವೇಧಯ | 14 ತಸ್ಮಾತ್
 ಪೀಲಾತಃ ಕಥಿತವಾನ್ ಕುತಃ? ಸ ಕಿಂ ಕುಕರ್ಮ್ಯ ಕೃತವಾನ್? ಕಿನ್ನು ತೇ ಪುನಶ್ಚ ರುವನ್ತೋ ವ್ಯಾಜಹುಸ್ತಂ ಕ್ರುಶೇ ವೇಧಯ | 15
 ತದಾ ಪೀಲಾತಃ ಸರ್ವಾಲ್ಲೋಕಾನ್ ತೋಷಯಿತುಮಿಚ್ಛನ್ ಬರಬ್ಬಾಂ ಮೋಚಯಿತ್ವಾ ಯೀಶುಂ ಕಶಾಭಿಃ ಪ್ರಹೃತ್ಯ ಕ್ರುಶೇ
 ವೇದ್ಧುಂ ತಂ ಸಮರ್ಪಯಾಮ್ಯಭೂವ | 16 ಅನನ್ತರಂ ಸೈನ್ಯಗಣೋಽಟ್ಟಿಲಿಕಾಮ್ ಅರ್ಥಾದ್ ಅಧಿಪತೇ ಗೃಹಂ ಯೀಶುಂ
 ನೀತ್ವಾ ಸೇನಾನಿವಹಂ ಸಮಾಹುಯತ್ | 17 ಪಶ್ಚಾತ್ ತೇ ತಂ ಧೂಮಲವರ್ಣವಸ್ತ್ರಂ ಪರಿಧಾಪ್ಯ ಕಣ್ಣಕಮುಕುಟಂ ರಚಯಿತ್ವಾ
 ಶಿರಸಿ ಸಮಾರೋಪ್ಯ 18 ಹೇ ಯಿಹೂದೀಯಾನಾಂ ರಾಜನ್ ನಮಸ್ಕಾರ ಇತ್ಯುಕ್ತ್ವಾ ತಂ ನಮಸ್ಯತ್ವಾರ್ತಮಾರೇಭಿರೇ | 19
 ತಸ್ಮೋತ್ತಮಾಜ್ಞೇ ವೇತ್ರಾಘಾತಂ ಚಕ್ರಸ್ತದ್ಧಾತ್ರೇ ನಿಷ್ಠಿವಿಷ್ಣು ನಿಚಿಕ್ಷಿಪುಃ, ತಥಾ ತಸ್ಯ ಸಮ್ಯಖೇ ಜಾನುಪಾತಂ ಪ್ರಹೋಮುಃ 20
 ಇತ್ಯಮುಪಹಸ್ಯ ಧೂಮವರ್ಣವಸ್ತ್ರಮ್ ಉತ್ಸಾರ್ಯ ತಸ್ಯ ವಸ್ತ್ರಂ ತಂ ಪರ್ಯಧಾಪಯನ್ ಕ್ರುಶೇ ವೇದ್ಧುಂ ಬಹಿರ್ನಿನ್ಯಶ್ಚ | 21
 ತತಃ ಪರಂ ಸೇಕನ್ದರಸ್ಯ ರುಘಸ್ಯ ಚ ಪಿತಾ ಶಿಮೋನ್ನಾಮಾ ಕುರೀಣೀಯಲೋಕ ಏಕಃ ಕುತಶ್ಚಿದ್ ಗ್ರಾಮಾದೇತ್ಯ ಪಥಿ ಯಾತಿ
 ತಂ ತೇ ಯೀಶೋಃ ಕ್ರುಶಂ ವೋಡುಂ ಬಲಾದ್ ದಧ್ಯುಃ | 22 ಅಥ ಗುಲ್ಗಲ್ವಾ ಅರ್ಥಾತ್ ಶಿರಃಕಪಾಲನಾಮಕಂ ಸ್ನಾನಂ
 ಯೀಶುಮಾನೀಯ 23 ತೇ ಗನ್ಧರಮಿಶ್ರಿತಂ ದ್ರಾಕ್ಷಾರಸಂ ಪಾತುಂ ತಸ್ಮೈ ದದುಃ ಕಿನ್ನು ಸ ನ ಜಗ್ರಹ | 24 ತಸ್ಮಿನ್ ಕ್ರುಶೇ ವಿದ್ಧೇ
 ಸತಿ ತೇಷಾಮೇಕೈಕಶಃ ಕಿಂ ಪ್ರಾಪ್ಸ್ಯತಿ ನೀರ್ಣಯಾಯ 25 ತಸ್ಯ ಪರಿಧೇಯಾನಾಂ ವಿಭಾಗಾರ್ಥಂ ಗುಟಿಕಾಪಾತಂ ಚಕ್ರುಃ | 26
 ಅಪರಮ್ ಏಷ ಯಿಹೂದೀಯಾನಾಂ ರಾಜೇತಿ ಲಿಖಿತಂ ದೋಷಪತ್ರಂ ತಸ್ಯ ಶಿರಲೂರ್ವಮ್ ಆರೋಪಯಾಇಹುಃ | 27 ತಸ್ಯ
 ವಾಮದಕ್ಷಿಣಯೋ ದ್ವೌ ಚೌತೌ ಕ್ರುಶಯೋ ವಿವಿಧಾತೇ | 28 ತೇನೈವ "ಅಪರಾಧಿಜನ್ಯೈಃ ಸಾರ್ಧಂ ಸ ಗಣಿತೋ ಭವಿಷ್ಯತಿ,"
 ಇತಿ ಶಾಸ್ತ್ರೋಕ್ತಂ ವಚನಂ ಸಿದ್ಧಮಭೂತ | 29 ಅನನ್ತರಂ ಮಾರ್ಗೇ ಯೇ ಯೇ ಲೋಕಾ ಗಮನಾಗಮನೇ ಚಕ್ರೈಃ ಸರ್ವಃ ಏವ
 ಶಿರಾಂಸ್ತಾನೋಲ್ಯ ನಿನ್ದನ್ನೋ ಜಗದುಃ, ರೇ ಮನ್ದಿರನಾಶಕ ರೇ ದಿನತ್ರಯಮಧ್ಯೇ ತನ್ನಿರ್ಮಾಯಕ, 30 ಅಧುನಾತ್ಮಾನಮ್ ಅವಿತ್ವಾ
 ಕ್ರುಶಾದವರೋಹ | 31 ಕಿಳ್ವ ಪ್ರಧಾನಯಾಜಕಾ ಅಧ್ಯಾಪಕಾಶ್ಚ ತದ್ಧತ್ ತಿರಸ್ಯತ್ಯ ಪರಸ್ಪರಂ ಚಚಕ್ಷಿರೇ ಏಷ ಪರಾನಾವತ್ ಕಿನ್ನು
 ಸ್ವಮವಿತುಂ ನ ಶಕ್ನೋತಿ | 32 ಯದೀಶ್ವಾಯೋಲೋ ರಾಜಾಭಿಷಿಕ್ತಸ್ತಾತಾ ಭವತಿ ತರ್ಹ್ಯಧುನ್ಯನ ಕ್ರುಶಾದವರೋಹತು ವಯಂ
 ತದ್ ದೃಷ್ಟ್ವಾ ವಿಶ್ವಸಿಷ್ಯಾಮಃ; ಕಿಳ್ವ ಯೌ ಲೋಕೌ ತೇನ ಸಾರ್ಧಂ ಕ್ರುಶೇ ವಿಧ್ಯೇತಾಂ ತಾವಪಿ ತಂ ನಿರ್ಭರ್ತಯಾಮಾಸತಃ |
 33 ಅಥ ದ್ವಿತೀಯಯಾಮಾತ್ ತೃತೀಯಯಾಮಂ ಯಾವತ್ ಸರ್ವೋ ದೇಶಃ ಸಾನ್ಧಕಾರೋಭೂತ್ | 34 ತತಸ್ತೃತೀಯಪ್ರಹರೇ
 ಯೀಶುರುಚ್ಚೈರವದತ್ ಏಲೀ ಏಲೀ ಲಾಮಾ ಶಿವಕ್ತನೀ ಅರ್ಥಾದ್ "ಹೇ ಮದೀಶ ಮದೀಶ ತ್ವಂ ಪರ್ಯತ್ಯಾಕ್ಷೀಃ ಕುತೋ ಹಿ
 ಮಾಂ?" 35 ತದಾ ಸಮೀಪಸ್ತಲೋಕಾನಾಂ ಕೇಚಿತ್ ತದ್ವಾಕ್ಯಂ ನಿಶಮ್ಯಾಚಮ್ನುಃ ಪಶ್ಯೈಷ ಏಲಿಯಮ್ ಆಹೂಯತಿ | 36 ತತಃ
 ಏಕೋ ಜನೋ ಧಾವಿತ್ವಾಕೃತ್ಯ ಸ್ವಇಲ್ಲೇ ಎಮ್ಬರಸಂ ಪೂರಯಿತ್ವಾ ತಂ ನಡಾಗ್ರೇ ನಿಧಾಯ ಪಾತುಂ ತಸ್ಮೈ ದತ್ತ್ವಾವದತ್ ತಿಷ್ಠ
 ಏಲಿಯ ಏನಮವರೋಹಯಿತುಮ್ ಏತಿ ನ ವೇತಿ ಪಶ್ಯಾಮಿ | 37 ಅಥ ಯೀಶುರುಚ್ಚೈಃ ಸಮಾಹೂಯಂ ಪ್ರಾಣಾನ್ ಜಹೌ | 38
 ತದಾ ಮನ್ದಿರಸ್ಯ ಜವನಿಕೋದ್ಧ್ವಾದಧಃಯ್ಯನ್ತಾ ವಿದೀರ್ಣಾ ದ್ವಿಖಣ್ಡಾಭೂತ್ | 39 ಕಿಳ್ವ ಇತ್ಯಮುಚ್ಚೈರಾಹೂಯಂ ಪ್ರಾಣಾನ್
 ತ್ಯಜಂತಂ ತಂ ದೃಷ್ಟ್ವಾ ತದಕ್ಷಣಾಯ ನಿಯುಕ್ತೋ ಯಃ ಸೇನಾಪತಿರಾಸೀತ್ ಸೋವದತ್ ನರೋಯಮ್ ಈಶ್ವರಪುತ್ರ ಇತಿ
 ಸತ್ಯಮ್ | 40 ತದಾನೀಂ ಮಗ್ದಲೀನೀ ಮರಿಸಮ್ ಕನಿಷ್ಠಯಾಕೂಬೋ ಯೋಸೇಶ್ಚ ಮಾತಾನ್ಯಮರಿಯಮ್ ಶಾಲೋಮೀ ಚ
 ಯಾಃ ಸ್ತ್ರಿಯೋ 41 ಗಾಲೀಲ್ಯದೇಶೇ ಯೀಶುಂ ಸೇವಿತ್ವಾ ತದನುಗಾಮಿನ್ಯೋ ಜಾತಾ ಇಮಾಸ್ತದನ್ಯಾಶ್ಚ ಯಾ ಅನೇಕಾ ನಾಯೋ
 ಯೀಶುನಾ ಸಾರ್ಧಂ ಯಿರೂಶಾಲಮಮಾಯಾತಾಸ್ತಾಶ್ಚ ದೂರಾತ್ ತಾನಿ ದದ್ರುಶುಃ | 42 ಅಥಾಸಾದನದಿನಸ್ಯಾರ್ಥಾದ್
 ವಿಶ್ರಾಮವಾರಾತ್ ಪೂರ್ವದಿನಸ್ಯ ಸಾಯಂಕಾಲ ಆಗತ 43 ಈಶ್ವರರಾಜ್ಯಾಪೇಕ್ಷೈವಿಮುಢೀಯಯೂಷಫನಾಮಾ ಮಾನ್ಯಮನ್ವೀ
 ಸಮೇತ್ಯ ಪೀಲಾತಸವಿಧಂ ನಿರ್ಭಯೋ ಗತ್ವಾ ಯೀಶೋರ್ದೇಹಂ ಯಯಾಚೇ | 44 ಕಿನ್ನು ಸ ಇಧಾನೀಂ ಮೃತಃ ಪೀಲಾತ

ಇತ್ಯಸಮ್ಯವಂ ಮತ್ತು ಶತಸೇನಾಪತಿಮಾಹೂಯ ಸ ಕದಾ ಮೃತ ಇತಿ ಪಪ್ರಚ್ಛ | 45 ಶತಸೇನಾಪತಿಮುಖಾತ್ ತಜ್ಞಾತ್ವಾ ಯೂಷಫೇ ಯೀಶೋರ್ದೇಹಂ ದದೌ | 46 ಪಶ್ಚಾತ್ ಸ ಸೂಕ್ಷ್ಮಂ ವಾಸಃ ಶ್ರೀತ್ವಾ ಯೀಶೋಃ ಕಾಯಮವರೋಹ್ಯ ತೇನ ವಾಸಸಾ ವೇಷ್ಣಾಯಿತ್ವಾ ಗಿರೌ ಖಾತಶ್ಶಶಾನೇ ಸ್ಥಾಪಿತವಾನ್ ಪಾಷಾಣಂ ಲೋರಯಿತ್ವಾ ದ್ವಾರಿ ನಿದಧೇ | 47 ಕಿನ್ನು ಯತ್ರ ಸೋಸ್ಥಾಪ್ಯತ ತತ ಮಗ್ಧಲೀನೀ ಮರಿಯಮ್ ಯೋಸಿಮಾತ್ಮಮರಿಯಮ್ ಚ ದದ್ಯುಶತ್ಯಃ |

16 ಅಥ ವಿಶ್ರಾಮವಾರೇ ಗತೇ ಮಗ್ಧಲೀನೀ ಮರಿಯಮ್ ಯಾಕೂಬಮಾತಾ ಮರಿಯಮ್ ಶಾಲೋಮೀ ಚೇಮಾಸ್ತಂ ಮದ್ಧಯಿತುಂ ಸುಗನ್ನಿದ್ರವ್ಯಾಣಿ ಶ್ರೀತ್ವಾ 2 ಸಪ್ತಾಹಪ್ರಥಮದಿನೇಽತಿಪ್ರತ್ಯೂಷೇ ಸೂರ್ಯೋದಯಕಾಲೇ ಶ್ಶಶಾನಮುಪಗತಾಃ | 3 ಕಿನ್ನು ಶ್ಶಶಾನದ್ವಾರಪಾಷಾಣೋಽತಿಬೃಹತ್ ತಂ ಕೋಽಪಸಾರಯಿಷ್ಯತೀತಿ ತಾಃ ಪರಸ್ಪರಂ ಗದನ್ನಿ | 4 ಏತರ್ಹಿ ನಿರೀಕ್ಷ್ಯ ಪಾಷಾಣೋ ದ್ವಾರೋ ಽಪಸಾರಿತ ಇತಿ ದದ್ಯುಶುಃ | 5 ಪಶ್ಚಾತ್ತಾಃ ಶ್ಶಶಾನಂ ಪ್ರವಿಶ್ಯ ಶುಕ್ಲವರ್ಣದೀರ್ಘಪರಿಚ್ಛದಾವೃತಮೇಕಂ ಯುವಾನಂ ಶ್ಶಶಾನದಕ್ಷಿಣಪಾರ್ಶ್ವ ಉಪವಿಷ್ಣಂ ದೃಷ್ಟ್ವಾ ಚಮಚ್ಛಕ್ರುಃ | 6 ಸೋಽವದತ್, ಮಾಬ್ಬಿಷ್ಟ ಯೂಯಂ ಕ್ರಶೇ ಹತಂ ನಾಸರತೀಯಯೀಶುಂ ಗವೇಷಯಥ ಸೋತ್ರ ನಾಸ್ತಿ ಶ್ಶಶಾನಾದುದಸ್ಮಾತ್; ತೈರ್ಯತ್ರ ಸ ಸ್ಥಾಪಿತಃ ಸ್ಥಾನಂ ತದಿದಂ ಪಶ್ಯತ | 7 ಕಿನ್ನು ತೇನ ಯಥೋಕ್ತಂ ತಥಾ ಯುಷ್ಮಾಕಮಗ್ರೇ ಗಾಲೀಲಂ ಯಾಸ್ಯತೇ ತತ್ರ ಸ ಯುಷ್ಮಾನ್ ಪಾಕ್ಷಾತ್ ಕರಿಷ್ಯತೇ ಯೂಯಂ ಗತ್ವಾ ತಸ್ಯ ಶಿಷ್ಯೇಭ್ಯಃ ಪಿತರಾಯ ಚ ವಾರ್ತಾಮಿಮಾಂ ಕಥಯತ | 8 ತಾಃ ಕಮ್ವಿತಾ ವಿಸ್ತಿತಾಶ್ಚ ತೂರ್ಣಂ ಶ್ಶಶಾನಾದ್ ಬರ್ಹಿಗತ್ವಾ ಪಲಾಯನ್ನ ಭಯಾತ್ ಕಮಪಿ ಕಿಮಪಿ ನಾವದಂಶ್ಚ | 9 (note: The most reliable and earliest manuscripts do not include Mark 16:9-20.) ಅಪರಂ ಯೀಶುಃ ಸಪ್ತಾಹಪ್ರಥಮದಿನೇ ಪ್ರತ್ಯೂಷೇ ಶ್ಶಶಾನಾದುತ್ಥಾಯ ಯಸ್ಯಾಃ ಸಪ್ತಭೂತಾಸ್ತಾಜಿತಾಸ್ತಸ್ಯೈ ಮಗ್ಧಲೀನೀಮರಿಯಮೇ ಪ್ರಥಮಂ ದರ್ಶನಂ ದದೌ | 10 ತತಃ ಸಾ ಗತ್ವಾ ಶೋಕರೋದನಕೃದ್ಭ್ಯೋಽನುಗತಲೋಕೇಭ್ಯಸ್ತಾಂ ವಾರ್ತಾಂ ಕಥಯಾಮಾಸ | 11 ಕಿನ್ನು ಯೀಶುಃ ಪುನರ್ಜೀವನ್ ತಸ್ಯೈ ದರ್ಶನಂ ದತ್ತವಾನಿತಿ ಶ್ಶುತ್ವಾ ತೇ ನ ಪ್ರತ್ಯಯನ್ | 12 ಪಶ್ಚಾತ್ ತೇಷಾಂ ದ್ವಾಯೋ ಗ್ರಾಮಯಾನಕಾಲೇ ಯೀಶುರನ್ಯವೇಶಂ ಧೃತ್ವಾ ತಾಭ್ಯಾಂ ದರ್ಶನ ದದೌ | 13 ತಾವಪಿ ಗತ್ವಾನ್ಯಶಿಷ್ಯೇಭ್ಯಸ್ತಾಂ ಕಥಾಂ ಕಥಯಾಚ್ಛಕ್ರುತುಃ ಕಿನ್ನು ತಯೋಃ ಕಥಾಮಪಿ ತೇ ನ ಪ್ರತ್ಯಯನ್ | 14 ಶೇಷತ ಏಕಾದಶಶಿಷ್ಯೇಷು ಭೋಜನೋಪವಿಷ್ಟೇಷು ಯೀಶುಸ್ತೇಭ್ಯೋ ದರ್ಶನಂ ದದೌ ತಥೋತ್ಪಾನಾತ್ ಪರಂ ತದ್ಧರ್ಶನಪ್ರಾಪ್ತಲೋಕಾನಾಂ ಕಥಾಯಾಮವಿಶ್ವಾಸಕರಣಾತ್ ತೇಷಾಮವಿಶ್ವಾಸಮನಃಕಾಠಿನ್ಯಾಭ್ಯಾಂ ಹೇತುಭ್ಯಾಂ ಸ ತಾಂಸ್ತರ್ಜಿತವಾನ್ | 15 ಅಥ ತಾನಾಚ್ಛಿತ್ಯ ಯೂಯಂ ಸರ್ವಜಗದ್ ಗತ್ವಾ ಸರ್ವಜನಾನ್ ಪ್ರತಿ ಸುಸಂವಾದಂ ಪ್ರಚಾರಯತ | 16 ತತ್ರ ಯಃ ಕಷ್ಟಿದ್ ವಿಶ್ವಸ್ಯ ಮಜ್ಜಿತೋ ಭವೇತ್ ಸ ಪರಿತ್ರಾಸ್ಯತೇ ಕಿನ್ನು ಯೋ ನ ವಿಶ್ವಸಿಷ್ಯತಿ ಸ ದಣ್ಡಯಿಷ್ಯತೇ | 17 ಕಿಚ್ಚ ಯೇ ಪ್ರತ್ಯೇಷ್ಯನ್ನಿ ತೈರಿರಿದ್ಯೌ ಆಶ್ಚರ್ಯ್ಯಂ ಕರ್ಮ್ ಪ್ರಕಾಶಯಿಷ್ಯತೇ ತೇ ಮನ್ನಾಮ್ನಾ ಭೂತಾನ್ ತ್ಯಾಜಯಿಷ್ಯನ್ನಿ ಭಾಷಾ ಅನ್ಯಾಶ್ಚ ವದಿಷ್ಯನ್ನಿ | 18 ಅಪರಂ ತೈಃ ಸರ್ವೇಷು ಧೃತೇಷು ಪ್ರಾಣನಾಶಕವಸ್ತುನಿ ಪೀತೇ ಚ ತೇಷಾಂ ಕಾಪಿ ಕ್ಷತಿ ನ್ ಭವಿಷ್ಯತಿ; ರೋಗಿಣಾಂ ಗಾತ್ರೇಷು ಕರಾರ್ಪಿತೇ ತೇಽರೋಗಾ ಭವಿಷ್ಯನ್ನಿ ಚ | 19 ಅಥ ಪ್ರಭುಸ್ತಾನಿತ್ಯಾದಿಶ್ಚ ಸ್ವರ್ಗಂ ನೀತಃ ಸನ್ ಪರಮೇಶ್ವರಸ್ಯ ದಕ್ಷಿಣ ಉಪವಿವೇಶ | 20 ತತಸ್ತೇ ಪ್ರಸ್ಥಾಯ ಸರ್ವತ್ರ ಸುಸಂವಾದೀಯಕಥಾಂ ಪ್ರಚಾರಯಿತುಮಾರೇಭಿರೇ ಪ್ರಭುಸ್ತು ತೇಷಾಂ ಸಹಾಯಃ ಸನ್ ಪ್ರಕಾಶಿತಾಶ್ಚರ್ಯ್ಯಕ್ರಿಯಾಭಿಸ್ತಾಂ ಕಥಾಂ ಪ್ರಮಾಣವತೀಂ ಚಕಾರ | ಇತಿ |

ಲೂಕಾಃ

1 ಪ್ರಥಮತೋ ಯೇ ಸಾಕ್ಷಿಣೋ ವಾಕ್ಯಪ್ರಚಾರಕಾಶ್ಚಾಸನ್ ತೇಽಸ್ಮಾಕಂ ಮಧ್ಯೇ ಯದ್ಕತ್ ಸಪ್ರಮಾಣಂ ವಾಕ್ಯಮರ್ಪಯನ್ತಿ
ಸ್ತು 2 ತದನುಸಾರತೋಽನ್ಯೇಪಿ ಬಹವಸ್ತದ್ವೃತ್ತಾನ್ತಂ ರಚಯಿತುಂ ಪ್ರವೃತ್ತಾಃ | 3 ಅತಃಏವ ಹೇ ಮಹಾಮಹಿಮಧಿಯುಷಿಲ್
ತ್ವಂ ಯಾ ಯಾಃ ಕಥಾ ಅಶಿಕ್ವ್ಯಥಾಸ್ತಾಸಾಂ ದೃಢಪ್ರಮಾಣಾನಿ ಯಥಾ ಪ್ರಾಪ್ನೋಷಿ 4 ತದರ್ಥಂ ಪ್ರಥಮಮಾರಭ್ಯ
ತಾನಿ ಸರ್ವಾಣಿ ಜ್ಞಾತ್ವಾಹಮಪಿ ಅನುಕ್ರಮಾತ್ ಸರ್ವವೃತ್ತಾನ್ತಾನ್ ತುಭ್ಯಂ ಲೇಖಿತುಂ ಮತಿಮಕಾರ್ಷಮ್ | 5
ಯಿಹೂದಾದೇಶೀಯಹೇರೋದ್ಧಾಮಕೇ ರಾಜತ್ವಂ ಕುರ್ವತಿ ಅಬೀಯಯಾಜಕಸ್ಯ ಪರ್ಯಾಯಾಧಿಕಾರೀ ಸಿಖರಿಯನಾಮಕ
ಏಕೋ ಯಾಜಕೋ ಹಾರೋಣವಂಶೋದ್ಧವಾ ಇಲೀಶೇವಾಖ್ಯಾ 6 ತಸ್ಯ ಜಾಯಾ ದ್ವಾವಿಮೌ ನಿರ್ದೋಷೌ ಪ್ರಭೋಃ ಸರ್ವಾಜ್ಞಾ
ವ್ಯವಸ್ಥಾಶ್ಚ ಸಂಮನ್ಯ ಈಶ್ವರದೃಷ್ಟೌ ಧಾರ್ಮಿಕಾವಾಸ್ತಾಮ್ | 7 ತಯೋಃ ಸನ್ನಾನ ಏಕೋಽಪಿ ನಾಸೀತ್, ಯತ ಇಲೀಶೇವಾ
ಬನ್ನಾತ್ ದ್ವಾವೇವ ವೃದ್ಧಾಭವತಾಮ್ | 8 ಯದಾ ಸ್ವಪರ್ಯಾಯನುಕ್ರಮೇಣ ಸಿಖರಿಯ ಈಶ್ವಾಸ್ಯ ಸಮಕ್ಷಂ ಯಾಜಕೀಯಂ
ಕರ್ಮ್ಯ ಕರೋತಿ 9 ತದಾ ಯಜ್ಞಸ್ಯ ದಿನಪರಿಪಾಯ್ಯಾ ಪರಮೇಶ್ವರಸ್ಯ ಮಂದಿರೇ ಪ್ರವೇಶಕಾಲೇ ಧೂಪಜ್ವಾಲನಂ ಕರ್ಮ್ಯ ತಸ್ಯ
ಕರಣೀಯಮಾಸೀತ್ | 10 ತದ್ಧೂಪಜ್ವಾಲನಕಾಲೇ ಲೋಕನಿವಹೇ ಪ್ರಾರ್ಥನಾಂ ಕರ್ತುಂ ಬಹಿಸ್ಥಿತ್ಯತಿ 11 ಸತಿ ಸಿಖರಿಯೋ
ಯಸ್ಯಾಂ ವೇದ್ಯಾಂ ಧೂಪಂ ಜ್ವಾಲಯತಿ ತದ್ವಕ್ಷಿಣಪಾರ್ಶ್ವೇ ಪರಮೇಶ್ವರಸ್ಯ ದೂತ ಏಕ ಉಪಸ್ಥಿತೋ ದರ್ಶನಂ ದದೌ | 12 ತಂ
ದೃಷ್ಟ್ವಾ ಸಿಖರಿಯ ಉದ್ವಿವಿಜೇ ಶಶಜ್ಞೇ ಚ | 13 ತದಾ ಸ ದೂತಸ್ತಂ ಬಭಾಷೇ ಹೇ ಸಿಖರಿಯ ಮಾ ಭೈಸ್ತವ ಪ್ರಾರ್ಥನಾ ಗ್ರಾಹ್ಯಾ
ಜಾತಾ ತವ ಭಾರ್ಯಾ ಇಲೀಶೇವಾ ಪುತ್ರಂ ಪ್ರಸೋಷ್ಯತೇ ತಸ್ಯ ನಾಮ ಯೋಹನ್ ಇತಿ ಕರಿಸ್ಯತಿ | 14 ಕಿಞ್ಚ ತ್ವಂ ಸಾನಂದಃ
ಸಹರ್ಷಶ್ಚ ಭವಿಸ್ಯಸಿ ತಸ್ಯ ಜನ್ಮನಿ ಬಹವ ಅನನ್ವಿಷ್ಟುನ್ತಿ ಚ | 15 ಯತೋ ಹೇತೋಃ ಸ ಪರಮೇಶ್ವರಸ್ಯ ಗೋಚರೇ ಮಹಾನ್
ಭವಿಸ್ಯತಿ ತಥಾ ದ್ರಾಕ್ಷಾರಸಂ ಸುರಾಂ ವಾ ಕಿಮಪಿ ನ ಪಾಸ್ಯತಿ, ಅಪರಂ ಜನ್ಮಾರಭ್ಯ ಪವಿತ್ರೇಣಾತ್ಮನಾ ಪರಿಪೂರ್ಣಃ | 16 ಸನ್
ಇಸ್ರಾಯೇಲ್ಯಂಶೀಯಾನ್ ಅನೇಕಾನ್ ಪ್ರಭೋಃ ಪರಮೇಶ್ವರಸ್ಯ ಮಾರ್ಗಮಾನೇಷ್ಯತಿ | 17 ಸನ್ನಾನಾನ್ ಪ್ರತಿ ಪಿತೃಣಾಂ ಮನಾಂಸಿ
ಧರ್ಮ್ಯಜ್ಞಾನಂ ಪ್ರತ್ಯನಾಜ್ಞಾಗ್ರಾಹಿಣಶ್ಚ ಪರಾವರ್ತಯಿತುಂ, ಪ್ರಭೋಃ ಪರಮೇಶ್ವರಸ್ಯ ಸೇವಾರ್ಥಮ್ ಏಕಾಂ ಸಜ್ಜಿತಜಾತಿಂ
ವಿಧಾತುಞ್ಚ ಸ ಏಲಿಯರೂಪಾತ್ಮಶಕ್ತಿಪ್ರಾಪ್ತಸ್ಯಾಗ್ರೇ ಗಮಿಸ್ಯತಿ | 18 ತದಾ ಸಿಖರಿಯೋ ದೂತಮವಾದೀತ್ ಕಥಮೇತದ್
ವೇತ್ಸ್ಯಾಮಿ? ಯತೋಹಂ ವೃದ್ಧೋ ಮಮ ಭಾರ್ಯಾ ಚ ವೃದ್ಧಾ | 19 ತತೋ ದೂತಃ ಪ್ರತ್ಯುವಾಚ ಪಶ್ಯೇಶ್ವರಸ್ಯ ಸಾಕ್ಷಾತ್ಪ್ರೀತಿ
ಜಿಬ್ರಾಯೇಲ್ಯಮಾ ದೂತೋಹಂ ತ್ವಯಾ ಸಹ ಕಥಾಂ ಗದಿತುಂ ತುಭ್ಯಮಿಮಾಂ ಶುಭವಾತ್ರ್ವಾಂ ದಾತುಞ್ಚ ಪ್ರೇಷಿತಃ | 20 ಕಿನ್ತು
ಮದೀಯಂ ವಾಕ್ಯಂ ಕಾಲೇ ಫಲಿಸ್ಯತಿ ತತ್ ತ್ವಯಾ ನ ಪ್ರತೀತಮ್ ಅತಃ ಕಾರಣಾದ್ ಯಾವದೇವ ತಾನಿ ನ ಸೇತ್ಸ್ಯನ್ತಿ ತಾವತ್
ತ್ವಂ ವಕ್ತುಮಶಕ್ತೋ ಮೂಕೋ ಭವ | 21 ತದಾನೀಂ ಯೇ ಯೇ ಲೋಕಾಃ ಸಿಖರಿಯಮಷ್ಟೈಕ್ಷನ್ತ ತೇ ಮಧ್ಯೇಮನ್ದಿರಂ ತಸ್ಯ
ಬಹುವಿಲಮ್ಬಾದ್ ಆಶ್ಚರ್ಯಂ ಮೇನಿರೇ | 22 ಸ ಬಹಿರಾಗತೋ ಯದಾ ಕಿಮಪಿ ವಾಕ್ಯಂ ವಕ್ತುಮಶಕ್ತಃ ಸಜ್ಜೇತಂ ಕೃತ್ವಾ
ನಿಶ್ಚಿನ್ತಿಸ್ಯಾ ತದಾ ಮಧ್ಯೇಮನ್ದಿರಂ ಕಸ್ಯಚಿದ್ ದರ್ಶನಂ ತೇನ ಪ್ರಾಪ್ತಮ್ ಇತಿ ಸರ್ವೇಃ ಬುಬುಧಿರೇ | 23 ಅನನ್ದರಂ ತಸ್ಯ
ಸೇವನಪರ್ಯಾಯೇ ಸಮೂರ್ಣೇ ಸತಿ ಸ ನಿಜಗೇಹಂ ಜಗಾಮ | 24 ಕತಿಪಯದಿನೇಷು ಗತೇಷು ತಸ್ಯ ಭಾರ್ಯಾ ಇಲೀಶೇವಾ
ಗರ್ಭ್ಯವತೀ ಬಭೂವ 25 ಪಶ್ಚಾತ್ ಸಾ ಪಞ್ಚಮಾಸಾನ್ ಸಂಗೋಪ್ಯಾಕಥಯತ್ ಲೋಕಾನಾಂ ಸಮಕ್ಷಂ ಮಮಾಪಮಾನಂ
ಖಣಿಯಿತುಂ ಪರಮೇಶ್ವರೋ ಮಯಿ ದೃಷ್ಟಿಂ ಪಾತಯಿತ್ವಾ ಕರ್ಮ್ಯದೃಶಂ ಕೃತವಾನ್ | 26 ಅಪರಂಚ್ಚ ತಸ್ಯಾ ಗರ್ಭ್ಯಸ್ಯ ಷಷ್ಠೇ
ಮಾಸೇ ಜಾತೇ ಗಾಲೀಲ್ಯದೇಶೀಯನಾಸರತ್ಪರೇ 27 ದಾಯೂದೋ ವಂಶೀಯಾಯ ಯೂಷಫಾಮ್ನೇ ಪುರುಷಾಯ ಯಾ
ಮರಿಯಮ್ಮಾಮಕುಮಾರೀ ವಾಗ್ವತ್ತಾಸೀತ್ ತಸ್ಯಾಃ ಸಮೀಪಂ ಜಿಬ್ರಾಯೇಲ್ ದೂತ ಈಶ್ವರೇಣ ಪ್ರಕಿಠಃ | 28 ಸ ಗತ್ತಾ ಜಗಾದ
ಹೇ ಈಶ್ವರಾನುಗೃಹೀತಕನ್ಯೇ ತವ ಶುಭಂ ಭೂಯಾತ್ ಪ್ರಭುಃ ಪರಮೇಶ್ವರಸ್ಯವ ಸಹಾಯೋಸ್ತಿ ನಾರೀಣಾಂ ಮಧ್ಯೇ ತ್ವಮೇವ
ಧನ್ಯಾ | 29 ತದಾನೀಂ ಸಾ ತಂ ದೃಷ್ಟ್ವಾ ತಸ್ಯ ವಾಕ್ಯತ ಉದ್ವಿಜ್ಯ ಕೀದೃಶಂ ಭಾಷಣಮಿದಮ್ ಇತಿ ಮನಸಾ ಚಿನ್ತಯಾಮಾಸ | 30
ತತೋ ದೂತೋಽವದತ್ ಹೇ ಮರಿಯಮ್ ಭಯಂ ಮಾರ್ಕಾಷೀಃ, ತ್ವಯಿ ಪರಮೇಶ್ವರಸ್ಯಾನುಗ್ರಹೋಸ್ತಿ | 31 ಪಶ್ಯ ತ್ವಂ ಗರ್ಭಂ
ದೃಶ್ಯಾ ಪುತ್ರಂ ಪ್ರಸೋಷ್ಯಸೇ ತಸ್ಯ ನಾಮ ಯೀಶುರಿತಿ ಕರಿಸ್ಯತಿ | 32 ಸ ಮಹಾನ್ ಭವಿಸ್ಯತಿ ತಥಾ ಸರ್ವೇಃ ಶ್ರೇಷ್ಠಸ್ಯ ಪುತ್ರ ಇತಿ
ಖ್ಯಾಸ್ಯತಿ; ಅಪರಂ ಪ್ರಭುಃ ಪರಮೇಶ್ವರಸ್ಯ ಪಿತುರ್ದಾರ್ಯಾದಃ ಸಿಂಹಾಸನಂ ತಸ್ಮೈ ದಾಸ್ಯತಿ; 33 ತಥಾ ಸ ಯಾಕೂದೋ
ವಂಶೋಪರಿ ಸರ್ವದಾ ರಾಜತ್ವಂ ಕರಿಸ್ಯತಿ, ತಸ್ಯ ರಾಜತ್ವಸ್ಯಾನ್ತೋ ನ ಭವಿಸ್ಯತಿ | (a10n g165) 34 ತದಾ ಮರಿಯಮ್ ತಂ ದೂತಂ
ಬಭಾಷೇ ನಾಹಂ ಪುರುಷಸಭ್ಯಂ ಕರೋಮಿ ತರ್ಹಿ ಕಥಮೇತತ್ ಸಮ್ಭವಿಸ್ಯತಿ? 35 ತತೋ ದೂತೋಽಕಥಯತ್ ಪವಿತ್ರ

ಆತ್ಮಾ ತ್ವಾಮಾಶ್ರಯಿಷ್ಯತಿ ತಥಾ ಸರ್ವಶ್ರೇಷ್ಠಸ್ಯ ಶಕ್ತಿಸ್ತವೋಪರಿ ಛಾಯಾಂ ಕರಿಷ್ಯತಿ ತತೋ ಹೇತೋಸ್ತವ ಗರ್ಭಾದ್ ಯಃ ಪವಿತ್ರಬಾಲಕೋ ಜನಿಷ್ಯತೇ ಸ ಈಶ್ವರಪುತ್ರ ಇತಿ ಖ್ಯಾತಿಂ ಪ್ರಾಪ್ಸ್ಯತಿ | 36 ಅಪರಂಜಿ ಪಶ್ಯ ತವ ಜ್ಞಾತಿರಿಲೀಶೇವಾ ಯಾಂ ಸರ್ವೇಃ ಬನ್ಯಾಮವದನ್ ಇದಾನೀಂ ಸಾ ವಾರ್ಧಕ್ಯೇ ಸನ್ನಾನಮೇಕಂ ಗರ್ಭೇಽಧಾರಯತ್ ತಸ್ಯ ಷಷ್ಠಮಾಸೋಭೂತ್ | 37 ಕಿಮಪಿ ಕರ್ಮ ನಾಸಾದ್ಯಮ್ ಈಶ್ವರಸ್ಯ | 38 ತದಾ ಮರಿಯಮ್ ಜಗಾದ, ಪಶ್ಯ ಪ್ರಭೇರಹಂ ದಾಸೀ ಮಹ್ಯಂ ತವ ವಾಕ್ಯಾಸಾರೇಣ ಸರ್ವಮೇತದ್ ಘಟಿತಾಮ್; ಅನನತರಂ ದೂತಸ್ತಸ್ಯಾಃ ಸಮೀಪಾತ್ ಪ್ರತಸ್ಥೇ | 39 ಅಥ ಕತಿಪಯದಿನಾತ್ ಪರಂ ಮರಿಯಮ್ ತಸ್ಮಾತ್ ಪರ್ವತಮಯಪ್ರದೇಶೀಯಯಿಹೂದಾಯಾ ನಗರಮೇಕಂ ಶೀಘ್ರಂ ಗತ್ವಾ 40 ಸಿಖರಿಯಯಾಜಕಸ್ಯ ಗೃಹಂ ಪ್ರವಿಶ್ಯ ತಸ್ಯ ಜಾಯಾಮ್ ಇಲೀಶೇವಾಂ ಸಮ್ರೋಧ್ಯಾವದತ್ | 41 ತತೋ ಮರಿಯಮಃ ಸಮ್ರೋಧನವಾಕ್ಯೇ ಇಲೀಶೇವಾಯಾಃ ಕರ್ಣಯೋಃ ಪ್ರವಿಷ್ಯಮಾತ್ರೇ ಸತಿ ತಸ್ಯಾ ಗರ್ಭಸ್ಥಬಾಲಕೋ ನನತ್ | ತತ ಇಲೀಶೇವಾ ಪವಿತ್ರೇಣಾತ್ಮನಾ ಪರಿಪೂರ್ಣಾ ಸತೀ 42 ಪ್ರೋಚ್ಛೈರ್ಗದಿತುಮಾರೇಭೇ, ಯೋಷಿತಾಂ ಮಧ್ಯೇ ತ್ವಮೇವ ಧನ್ಯಾ, ತವ ಗರ್ಭಸ್ಥಃ ಶಿಶುಶ್ಚ ಧನ್ಯಃ | 43 ತ್ವಂ ಪ್ರಭೋರ್ಮಾತಾ, ಮಮ ನಿವೇಶನೇ ತ್ವಯಾ ಚರಣಾವರ್ಪಿತೌ, ಮಮಾದ್ಯ ಸೌಭಾಗ್ಯಮೇತತ್ | 44 ಪಶ್ಯ ತವ ವಾಕ್ಯೇ ಮಮ ಕರ್ಣಯೋಃ ಪ್ರವಿಷ್ಯಮಾತ್ರೇ ಸತಿ ಮಮೋದರಸ್ಥಃ ಶಿಶುರಾನನ್ದಾನ್ ನನತ್ | 45 ಯಾ ಸ್ತ್ರೀ ವ್ಯಶ್ವಸೀತ್ ಸಾ ಧನ್ಯಾ, ಯತೋ ಹೇತೋಸ್ತಾಂ ಪ್ರತಿ ಪರಮೇಶ್ವರೋಕ್ತಂ ವಾಕ್ಯಂ ಸರ್ವಂ ಸಿದ್ಧಂ ಭವಿಷ್ಯತಿ | 46 ತದಾನೀಂ ಮರಿಯಮ್ ಜಗಾದ | ಧನ್ಯವಾದಂ ಪರೇಶಸ್ಯ ಕರೋತಿ ಮಾಮಕಂ ಮನಃ | 47 ಮಮಾತ್ಮಾ ತಾರಕೇಶೇ ಚ ಸಮುಲ್ಲಾಸಂ ಪ್ರಗಚ್ಛತಿ | 48 ಅಕರೋತ್ ಸ ಪ್ರಭು ರುಫ್ಷಿಂ ಸ್ವದಾಸ್ಯಾ ದುರ್ಗತಿಂ ಪ್ರತಿ | ಪಶ್ಯಾದ್ಯಾರಭ್ಯ ಮಾಂ ಧನ್ಯಾಂ ವಕ್ಷ್ಯನ್ತಿ ಪುರುಷಾಃ ಸದಾ | 49 ಯಃ ಸರ್ವಶಕ್ತಿಸ್ತಮಾನ್ ಯಸ್ಯ ನಾಮಾಪಿ ಚ ಪವಿತ್ರಕಂ | ಸ ಏವ ಸುಮಹತ್ಕರ್ಮೈಃ ಕೃತವಾನ್ ಮನ್ನಿಮಿತ್ತಕಂ | 50 ಯೇ ಬಿಭಿಷ್ತಿ ಜನಾಸ್ತಸ್ಮಾತ್ ತೇಷಾಂ ಸನ್ನಾನಪಂಕ್ತಿಷು | ಅನುಕಮ್ಯಾ ತದೀಯಾ ಚ ಸರ್ವದೈವ ಸುತಿಷ್ಯತಿ | 51 ಸ್ವಬಾಹುಬಲತಸ್ತೇನ ಪ್ರಾಕಾಶ್ಯತ ಪರಾಕ್ರಮಃ | ಮನಃಕುಮನ್ತ್ರಣಾಸಾರ್ಧಂ ವಿಕೀರ್ಯುಃನೇಽಭಿಮಾನಿನಃ | 52 ಸಿಂಹಾಸನಗತಾಲೋಕಾನ್ ಬಲಿನಶ್ಚಾವರೋಹ್ಯ ಸಃ | ಪದೇಷೂಚ್ಛೇಷು ಲೋಕಾಂಸ್ತು ಕ್ಷುದ್ರಾನ್ ಸಂಸ್ಥಾಪಯತ್ಯಪಿ | 53 ಕ್ಷುಧಿತಾನ್ ಮಾನವಾನ್ ದ್ರವೈರುತ್ತಮೈಃ ಪರಿತಪ್ಯಃ ಸಃ | ಸಕಲಾನ್ ಧನಿನೋ ಲೋಕಾನ್ ವಿಸ್ತಜೇದ್ ರಿಕ್ತಹಸ್ತಕಾನ್ | 54 ಇಬ್ರಾಹೀಮಿ ಚ ತದ್ವಂಶೇ ಯಾ ದಯಾಸ್ತಿ ಸದೈವ ತಾಂ | ಸ್ತೌತ್ವಾ ಪುರಾ ಪಿತೃಣಾಂ ನೋ ಯಥಾ ಸಾಕ್ಷಾತ್ ಪ್ರತಿಶ್ರುತಂ | (aiōn g165) 55 ಇಸ್ರಾಯೇಲೇವಕಸ್ತೇನ ತಥೋಪಕ್ರಿಯತೇ ಸ್ವಯಂ | | 56 ಅನನ್ತರಂ ಮರಿಯಮ್ ಪ್ರಾಯೇಣ ಮಾಸತ್ರಯಮ್ ಇಲೀಶೇವಯಾ ಸಹೋಷಿತಾ ವ್ಯಾಘ್ರಯ್ಯ ನಿಜನಿವೇಶನಂ ಯಯೌ | 57 ತದನನ್ತರಮ್ ಇಲೀಶೇವಾಯಾಃ ಪ್ರಸವಕಾಲ ಉಪಸ್ಥಿತೇ ಸತಿ ಸಾ ಪುತ್ರಂ ಪ್ರಾಸೋಷ್ಯ | 58 ತತಃ ಪರಮೇಶ್ವರಸ್ತಸ್ಯಾಂ ಮಹಾನುಗ್ರಹಂ ಕೃತವಾನ್ ಏತತ್ ಶ್ರುತ್ವಾ ಸಮೀಪವಾಸಿನಃ ಕುಟುಮ್ಬಾಶ್ಚಾಗತ್ಯ ತಯಾ ಸಹ ಮುಮುದಿರೇ | 59 ತಥಾಷ್ಟಮೇ ದಿನೇ ತೇ ಬಾಲಕಸ್ಯ ತ್ವಚಂ ಛೇತ್ತುಮ್ ಏತ್ಯ ತಸ್ಯ ಪಿತೃನಾಮಾನುರೂಪಂ ತನ್ನಾಮ ಸಿಖರಿಯ ಇತಿ ಕರ್ತುಮೀಷುಃ | 60 ಕಿನ್ತು ತಸ್ಯ ಮಾತಾಕಥಯತ್ ತನ್ನ, ನಾಮಾಸ್ಯ ಯೋಹನ್ ಇತಿ ಕರ್ತವ್ಯಮ್ | 61 ತದಾ ತೇ ವ್ಯಾಹರನ್ ತವ ವಂಶಮಧ್ಯೇ ನಾಮೇದ್ಯುಶಂ ಕಸ್ಯಾಪಿ ನಾಸ್ತಿ | 62 ತತಃ ಪರಂ ತಸ್ಯ ಪಿತರಂ ಸಿಖರಿಯಂ ಪ್ರತಿ ಸರ್ಜೀತ್ಯ ಪಪ್ಯಚ್ಛಃ ಶಿಶೋಃ ಕಿಂ ನಾಮ ಕಾರಿಷ್ಯತೇ? 63 ತತಃ ಸ ಫಲಕಮೇಕಂ ಯಾಚಿತ್ವಾ ಲಿಲೇಖ ತಸ್ಯ ನಾಮ ಯೋಹನ್ ಭವಿಷ್ಯತಿ | ತಸ್ಮಾತ್ ಸರ್ವೇ ಆಶ್ಚರ್ಯಂ ಮೇನಿರೇ | 64 ತತ್ಕ್ಷಣಂ ಸಿಖರಿಯಸ್ಯ ಜಿಹ್ವಾಜಾಡ್ಯೇಽಪಗತೇ ಸ ಮುಖಂ ವ್ಯಾದಾಯ ಸ್ಪಷ್ಟವರ್ಣಮುಚ್ಚಾರ್ಯ ಈಶ್ವರಸ್ಯ ಗುಣಾನುವಾದಂ ಚಕಾರ | 65 ತಸ್ಮಾಚ್ಛತುರ್ದಿಕಾಃ ಸಮೀಪವಾಸಿನೋಕಾ ಭೀತಾ ಏವಮೇತಾಃ ಸರ್ವಾಃ ಕಥಾ ಯಿಹೂದಾಯಾಃ ಪರ್ವತಮಯಪ್ರದೇಶಸ್ಯ ಸರ್ವತ್ರ ಪ್ರಚಾರಿತಾಃ | 66 ತಸ್ಮಾತ್ ಶ್ರೋತಾರೋ ಮನಃಸು ಸ್ಥಾಪಯಿತ್ವಾ ಕಥಯಾಪ್ಯುಭಯೂಃ ಕೀದೃಶೋಯಂ ಬಾಲೋ ಭವಿಷ್ಯತಿ? ಅಥ ಪರಮೇಶ್ವರಸ್ತಸ್ಯ ಸಹಾಯೋಭೂತ್ | 67 ತದಾ ಯೋಹನಃ ಪಿತಾ ಸಿಖರಿಯಃ ಪವಿತ್ರೇಣಾತ್ಮನಾ ಪರಿಪೂರ್ಣಃ ಸನ್ ಏತಾದ್ಯುಶಂ ಭವಿಷ್ಯದ್ಯಾಕ್ತಂ ಕಥಯಾಮಾಸ | 68 ಇಸ್ರಾಯೇಲಃ ಪ್ರಭು ಯಃ ಸ್ತು ಸ ಧನ್ಯಃ ಪರಮೇಶ್ವರಃ | ಅನುಗೃಹ್ಯ ನಿಜಾಲೋಕಾನ್ ಸ ಏವ ಪರಿಮೋಚಯೇತ್ | 69 ವಿಪಕ್ಷಜನಹಸ್ತೇಭ್ಯೋ ಯಥಾ ಮೋಚ್ಯಾಮಹೇ ವಯಂ | ಯಾವಜ್ಜೀವಜ್ಜು ಧರ್ಮೇಣ ಸಾರಲೈನ ಚ ನಿರ್ಭಯಾಃ | 70 ಸೇವಾಮಹೈ ತಮೇವೈಕಮ್ ಏತತ್ತಾರಣಮೇವ ಚ | ಸ್ವಕೀಯಂ ಸುಪವಿತ್ರಜ್ಞ ಸಂಸ್ಕೃತ್ಯ ನಿಯಮಂ ಸದಾ | 71 ಕೃಪಯಾ ಪುರುಷಾನ್ ಪೂರ್ವಾನ್ ನಿಕಷಾರ್ಥಾತ್ಯು ನಃ ಪಿತುಃ | ಇಬ್ರಾಹೀಮಃ ಸಮೀಪೇ ಯಂ ಶಪಥಂ ಕೃತವಾನ್ ಪುರಾ | 72 ತಮೇವ ಸಫಲಂ ಕರ್ತುಂ ತಥಾ ಶತ್ರುಗಣಸ್ಯ ಚ | ಋತೀಯಾಕಾರಿಣಶ್ಚೈವ ಕರೇಭ್ಯೋ ರಕ್ಷಣಾಯ ನಃ | 73 ಸ್ಯಷ್ಟೇಃ ಪ್ರಥಮತಃ ಸ್ತ್ರೀಯೈಃ ಪವಿತ್ರೈ ಭಾವವಿವಾದಿಭಿಃ | (aiōn g165) 74 ಯಥೋಕ್ತವಾನ್ ತಥಾ ಸ್ತಸ್ಯ ದಾಯೂದಃ ಸೇವಕಸ್ಯ ತು | 75 ವಂಶೇ ತ್ರಾತಾರಮೇಕಂ ಸ ಸಮುತ್ಪಾದಿತವಾನ್ ಸ್ವಯಮ್ | 76 ಅತೋ ಹೇ

ಬಾಲಕ ತ್ವನ್ನು ಸರ್ವೋಚ್ಚ ಶ್ರೇಷ್ಠ ಏವ ಯಃ | ತಸ್ಯೈವ ಭಾವಿವಾದೀತಿ ಪ್ರವಿಖ್ಯಾತೋ ಭವಿಷ್ಯಸಿ | ಅಸ್ಮಾಕಂ ಚರಣಾನ್
ಕ್ಷೇಮೇ ಮಾರ್ಗೇ ಚಾಲಯಿತುಂ ಸದಾ | ಏವಂ ಧ್ವಾನ್ತೇಽರ್ಥತೋ ಮೃತ್ಯೋಶ್ಚಾಯಾಯಾಂ ಯೇ ತು ಮಾನವಾಃ | 77
ಉಪವಿಷ್ಣುಸ್ತು ತಾನೇವ ಪ್ರಕಾಶಯಿತುಮೇವ ಹಿ | ಕೃತ್ವಾ ಮಹಾನುಕಮ್ಪಾಂ ಹಿ ಯಾಮೇವ ಪರಮೇಶ್ವರಃ | 78 ಊರ್ಧ್ವಾತ್
ಸೂರ್ಯಮುದಾಯೈವಾಸ್ಮಭ್ಯಂ ಪ್ರಾದಾತ್ತು ದರ್ಶನಂ | ತಯಾನುಕಮ್ಪಯಾ ಸ್ವಸ್ಯ ಲೋಕಾನಾಂ ಪಾಪವೋಚನೇ | 79
ಪರಿತ್ರಾಣಸ್ಯ ತೇಭ್ಯೋ ಹಿ ಜ್ಞಾನವಿತ್ರಾಣನಾಯ ಚ | ಪ್ರಭೋ ಮಾರ್ಗಂ ಪರಿಷ್ಕರ್ತುಂ ತಸ್ಯಾಗ್ರಾಯೇ ಭವಿಷ್ಯಸಿ | | 80 ಅಥ
ಬಾಲಕಃ ಶರೀರೇಣ ಬುದ್ಧ್ಯಾ ಚ ವರ್ಧಿತುಮಾರೇಭೇ; ಅಪರಂಜಿ ಸ ಇಸ್ರಾಯೇಲೋ ವಂಶೀಯಲೋಕಾನಾಂ ಸಮೀಪೇ
ಯಾವನ್ನ ಪ್ರಕಟೇಭೂತಸ್ತಾಸ್ತಾವತ್ ಪ್ರಾನ್ತರೇ ನೃವಸತ್ |

2 ಅಪರಂಜಿ ತಸ್ಮಿನ್ ಕಾಲೇ ರಾಜ್ಯಸ್ಯ ಸರ್ವೇಷಾಂ ಲೋಕಾನಾಂ ನಾಮಾನಿ ಲೇಖಯಿತುಮ್ ಅಗಸ್ತಕೈಸರ ಆಜ್ಞಾಪಯಾಮಾಸ |
2 ತದನುಸಾರೇಣ ಕುರೀಣಿಯನಾಮನಿ ಸುರಿಯಾದೇಶಸ್ಯ ಶಾಸಕೇ ಸತಿ ನಾಮಲೇಖನಂ ಪ್ರಾರೇಭೇ | 3 ಅತೋ
ಹೇತೋ ನಾರ್ಮ ಲೇಖಿತುಂ ಸರ್ವೇ ಜನಾಃ ಸ್ವೀಯಂ ಸ್ವೀಯಂ ನಗರಂ ಜಗ್ಮುಃ | 4 ತದಾನೀಂ ಯೂಷಘ್ ನಾಮ
ಲೇಖಿತುಂ ವಾಗ್ವತ್ತಯಾ ಸ್ವಭಾರ್ಯಯಾ ಗರ್ಭವತ್ಯಾ ಮರಿಯಮಾ ಸಹ ಸ್ವಯಂ ದಾಯೂದಃ ಸಜಾತಿವಂಶ ಇತಿ ಕಾರಣಾದ್
ಗಾಲೀಲ್ಯದೇಶಸ್ಯ ನಾಸರತ್ನಗರಾದ್ 5 ಯಿಹೂದಾಪ್ರದೇಶಸ್ಯ ಬೈತ್ಲೇಹಮಾಖ್ಯಂ ದಾಯೂದ್ಗರಂ ಜಗಾಮ | 6 ಅನ್ಯಚ್ಚ
ತತ್ರ ಸ್ಥಾನೇ ತಯೋಸ್ತಿಷ್ಠತೋಃ ಸತೋ ಮರಿಯಮಃ ಪ್ರಸೂತಿಕಾಲ ಉಪಸ್ಥಿತೇ 7 ಸಾ ತಂ ಪ್ರಥಮಸುತಂ ಪ್ರಾಸೋಷ್ಯ
ಕಿನ್ನು ತಸ್ಮಿನ್ ವಾಸಗೃಹೇ ಸ್ಥಾನಾಭಾವಾದ್ ಬಾಲಕಂ ವಸ್ತ್ರೇಣ ವೇಷ್ಣಯಿತ್ವಾ ಗೋಶಾಲಾಯಾಂ ಸ್ಥಾಪಯಾಮಾಸ | 8
ಅನನ್ತರಂ ಯೇ ಕಿಯನ್ನೋ ಮೇಷಪಾಲಕಾಃ ಸ್ವಮೇಷವಜರಕ್ಷಾಯೈ ತತ್ರದೇಶೇ ಸ್ಥಿತ್ವಾ ರಜನ್ಯಾಂ ಪ್ರಾನ್ತರೇ ಪ್ರಹರಿಣಃ ಕರ್ಮ
ಕುರ್ವನ್ತಿ, 9 ತೇಷಾಂ ಸಮೀಪಂ ಪರಮೇಶ್ವರಸ್ಯ ದೂತ ಆಗತ್ಯೋಪತಸ್ಥಾ; ತದಾ ಚತುಷ್ಪಾರ್ಶ್ವೇ ಪರಮೇಶ್ವರಸ್ಯ ತೇಜಸಃ
ಪ್ರಕಾಶಿತತ್ವಾತ್ ತೇಽತಿಶಶಬ್ದೀರೇ | 10 ತದಾ ಸ ದೂತ ಉವಾಚ ಮಾ ಬೈಷ್ಠ ಪಶ್ಯತಾದ್ಯ ದಾಯೂದಃ ಪುರೇ ಯುಷ್ಠನಿಮಿತ್ತಂ
ತ್ರಾತಾ ಪ್ರಭುಃ ಖ್ರೀಷ್ಣೋಽಜನಿಷ್ಠ, 11 ಸರ್ವೇಷಾಂ ಲೋಕಾನಾಂ ಮಹಾನನ್ನಜನಕಮ್ ಇಮಂ ಮಜ್ಜಲವೃತ್ತಾನ್ತಂ ಯುಷ್ಠಾನ್
ಜ್ಞಾಪಯಾಮಿ | 12 ಯೂಯಂ (ತತ್ಪಾನ್ ಗತ್ವಾ) ವಸ್ತ್ರವೇಷ್ಣಿತಂ ತಂ ಬಾಲಕಂ ಗೋಶಾಲಾಯಾಂ ಶಯನಂ ದ್ರಕ್ಷ್ಯಥ
ಯುಷ್ಠಾನ್ ಪ್ರತೀದಂ ಚಿಕ್ಷಂ ಭವಿಷ್ಯತಿ | 13 ದೂತ ಇಮಾಂ ಕಥಾಂ ಕಥಿತವತಿ ತತ್ರಾಕಸ್ಮಾತ್ ಸ್ವರ್ಗೀಯಾಃ ಪೃತನಾ
ಆಗತ್ಯ ಕಥಾಮ್ ಇಮಾಂ ಕಥಯಿತ್ತೇಶ್ವರಸ್ಯ ಗುಣಾನನ್ವವಾದಿಷುಃ, ಯಥಾ, 14 ಸರ್ವೋರ್ಧ್ವಾಸ್ಥಿರೇಶ್ವರಸ್ಯ ಮಹಿಮಾ
ಸಮ್ಪ್ರಕಾಶ್ಯತಾಂ | ಶಾನ್ತಿಭೂಯಾತ್ ಪೃಥಿವ್ಯಾಸ್ಯ ಸನ್ನೋಷಶ್ಚ ನರಾನ್ ಪ್ರತಿ | | 15 ತತಃ ಪರಂ ತೇಷಾಂ ಸನ್ನಿಧೇ
ದೂರ್ತಗಣೇ ಸ್ವರ್ಗಂ ಗತೇ ಮೇಷಪಾಲಕಾಃ ಪರಸ್ಪರಮ್ ಅವೇಚನ್ ಆಗಚ್ಛತ ಪ್ರಭುಃ ಪರಮೇಶ್ವರೋ ಯಾಂ ಘಟನಾಂ
ಜ್ಞಾಪಿತವಾನ್ ತಸ್ಯಾ ಯಾಥರ್ಯಂ ಜ್ಞಾತುಂ ವಯಮಧುನಾ ಬೈತ್ಲೇಹಮ್ಪುರಂ ಯಾಮಃ | 16 ಪಶ್ಚಾತ್ ತೇ ತೂರ್ಣಂ
ವ್ರಜಿತ್ವಾ ಮರಿಯಮಂ ಯೂಷಘಂ ಗೋಶಾಲಾಯಾಂ ಶಯನಂ ಬಾಲಕಂ ದದೃಶುಃ | 17 ಇತ್ಥಂ ದೃಷ್ಟ್ವಾ ಬಾಲಕಸ್ಯಾರ್ಥೇ
ಪೋಕ್ತಾಂ ಸರ್ವಕಥಾಂ ತೇ ಪ್ರಾಚಾರಯಾಳ್ವಕುಃ | 18 ತತೋ ಯೇ ಲೋಕಾ ಮೇಷರಕ್ಷಕಾಣಾಂ ವದನೇಬ್ಜಸ್ತಾಂ ವಾರ್ತಾಂ
ಶುಶ್ರುವುಸ್ತೇ ಮಹಾಶ್ಚರ್ಯ್ಯಂ ಮೇನಿರೇ | 19 ಕಿನ್ನು ಮರಿಯಮ್ ಏತತ್ಸರ್ವಘಟನಾನಾಂ ತಾತ್ಪರ್ಯ್ಯಂ ವಿವಿಚ್ಯ ಮನಸಿ
ಸ್ಥಾಪಯಾಮಾಸ | 20 ತತ್ತಶ್ಚಾದ್ ದೂತವಿಜ್ಞಪ್ತಾನುರೂಪಂ ಶ್ರುತ್ವಾ ದೃಷ್ಟ್ವಾ ಚ ಮೇಷಪಾಲಕಾ ಈಶ್ವರಸ್ಯ ಗುಣಾನುವಾದಂ
ಧನ್ಯವಾದಂಜಿ ಕುರ್ವಾಣಾಃ ಪರಾವೃತ್ಯ ಯಯುಃ | 21 ಅಥ ಬಾಲಕಸ್ಯ ತ್ವಕ್ಷೇದನಕಾಲೇಽಷ್ಟಮದಿವಸೇ ಸಮುಪಸ್ಥಿತೇ ತಸ್ಯ
ಗರ್ಭಸ್ಯ ತೇ ಪುರ್ವಂ ಸ್ವರ್ಗೀಯದೂತೋ ಯಥಾಜ್ಞಾಪಯತ್ ತದನುರೂಪಂ ತೇ ತನ್ನಾಮಧೇಯಂ ಯೀಶುರಿತಿ ಚಿಕ್ರೀ |
22 ತತಃ ಪರಂ ಮೂಸಾಲಿಖಿತವ್ಯವಸ್ಥಾಯಾ ಅನುಸಾರೇಣ ಮರಿಯಮಃ ಶುಚಿತ್ವಕಾಲ ಉಪಸ್ಥಿತೇ, 23 "ಪ್ರಥಮಜಃ
ಸರ್ವಃ ಪುರುಷಸನ್ನಾನಃ ಪರಮೇಶ್ವರೇ ಸಮರ್ಪ್ಯತಾಂ," ಇತಿ ಪರಮೇಶ್ವರಸ್ಯ ವ್ಯವಸ್ಥಯಾ 24 ಯೀಶುಂ ಪರಮೇಶ್ವರೇ
ಸಮರ್ಪಯಿತುಮ್ ಶಾಸ್ತ್ರೀಯವಿಧ್ಯುಕ್ತಂ ಕಪೋತದ್ವಯಂ ಪಾರಾವತಶಾವಕದ್ವಯಂ ವಾ ಬಲಿಂ ದಾತುಂ ತೇ ತಂ ಗೃಹೀತ್ವಾ
ಯಿರೂಶಾಲಮಮ್ ಆಯಯುಃ | 25 ಯಿರೂಶಾಲಮ್ಪುರನಿವಾಸೀ ಶಿಮಿಯೋನ್ನಾಮಾ ಧಾರ್ಮಿಕ ಏಕ ಆಸೀತ್ ಸ
ಇಸ್ರಾಯೇಲಃ ಸಾನ್ವನಾಮಪೇಕ್ಷ್ಯ ತಸ್ಥೌಕಿಳ್ವ ಪವಿತ್ರ ಅತ್ಯಾ ತಸ್ಮಿನ್ನಾವಿಭೂತಃ | 26 ಅಪರಂ ಪ್ರಭುಕಾ ಪರಮೇಶ್ವರೇಣಾಭಿಷಿಕ್ತೇ
ತ್ರಾತರಿ ತ್ವಯಾ ನ ದೃಷ್ಟೇ ತ್ವಂ ನ ಮರಿಷ್ಯಸೀತಿ ವಾಕ್ಯಂ ಪವಿತ್ರೇಣ ಆತ್ಮನಾ ತಸ್ಮ ಪ್ರಾಕಥ್ಯತ | 27 ಅಪರಂಜಿ ಯದಾ ಯೀಶೋಃ
ಪಿತಾ ಮಾತಾ ಚ ತದರ್ಥಂ ವ್ಯವಸ್ಥಾನುರೂಪಂ ಕರ್ಮ ಕರ್ತುಂ ತಂ ಮನ್ನಿರಮ್ ಆನಿನ್ಯತುಸ್ತದಾ 28 ಶಿಮಿಯೋನ್ ಆತ್ಮನ

ಆಕರ್ಷಣೀನ ಮನ್ನಿರಮಾಗತ್ಯ ತಂ ಕ್ರೋಡೇ ನಿಧಾಯ ಈಶ್ವರಸ್ಯ ಧನ್ಯವಾದಂ ಕೃತ್ವಾ ಕಥಯಾಮಾಸ, ಯಥಾ, 29 ಹೇ ಪ್ರಭೋ ತವ ದಾಸೋಯಂ ನಿಜವಾಕ್ಯಾನುಸಾರತಃ | ಇದಾನೀನ್ನು ಸಕಲ್ಯಾಹೋ ಭವತಾ ಸಂವಿಸೃಜ್ಯತಾಮ್ | 30 ಯತಃ ಸಕಲದೇಶಸ್ಯ ದೀಪ್ತಯೇ ದೀಪ್ತಿರೂಪಕಂ | 31 ಇಸ್ರಾಯೇಲೀಯಲೋಕಸ್ಯ ಮಹಾಗೌರವರೂಪಕಂ | 32 ಯಂ ತ್ರಾಯಕಂ ಜನಾನಾನ್ತು ಸಮ್ಯುಖೇ ತ್ವಮಜೀಜನಃ | ಸಖವ ವಿದ್ಯತೇಽಸ್ಮಾಕಂ ದ್ರವಂ ನಯನನಗೋಚರೇ | | 33 ತದಾನೀಂ ತೇನೋಕ್ತಾ ಏತಾಃ ಸಕಲಾಃ ಕಥಾಃ ಶ್ರುತ್ವಾ ತಸ್ಯ ಮಾತಾ ಯೂಷಘ್ ಚ ವಿಸ್ಮಯಂ ಮೇನಾತೇ | 34 ತತಃ ಪರಂ ಶಿಮಿಯೋನ್ ತೇಭ್ಯ ಆಶಿಷಂ ದತ್ತ್ವಾ ತನ್ನಾತರಂ ಮರಿಯಮಮ್ ಉವಾಚ, ಪಶ್ಯ ಇಸ್ರಾಯೇಲೋ ವಂಶಮಧ್ಯೇ ಬಹೂನಾಂ ಪಾತನಾಯೋತ್ಪಪನಾಯ ಚ ತಥಾ ವಿರೋಧಪಾತ್ರಂ ಭವಿತುಂ, ಬಹೂನಾಂ ಗುಪ್ತಮನೋಗತಾನಾಂ ಪ್ರಕಟೀಕರಣಾಯ ಬಾಲಕೋಯಂ ನಿಯುಕ್ತೋಸ್ತಿ | 35 ತಸ್ಯಾತ್ ತವಾಪಿ ಪ್ರಾಣಾಃ ಶೂಲೇನ ವ್ಯತ್ಸ್ಯಂತೇ | 36 ಅಪರಶ್ಚ ಆಶೇರಸ್ಯ ವಂಶೀಯಫಿನೂಯೇಲೋ ದುಹಿತಾ ಹನ್ಯಾಖ್ಯಾ ಅತಿಜರತೀ ಭವಿಷ್ಯದ್ವಾದಿನೈಕಾ ಯಾ ವಿವಾಹಾತ್ ಪರಂ ಸಪ್ತ ವತ್ಸರಾನ್ ಪತ್ಯಾ ಸಹ ನ್ಯವಸತ್ ತತೋ ವಿಧವಾ ಭೂತ್ವಾ ಚತುರಶೀತಿವರ್ಷವಯಃಪರ್ಯಂತಂ 37 ಮನ್ನಿರೇ ಸ್ಥಿತ್ವಾ ಪ್ರಾರ್ಥನೋಪವಾಸೈರ್ದಿವಾನಿಶಮ್ ಈಶ್ವರಮ್ ಅಸೇವತ ಸಾಪಿ ಸ್ತ್ರೀ ತಸ್ಮಿನ್ ಸಮಯೇ ಮನ್ನಿರಮಾಗತ್ಯ 38 ಪರಮೇಶ್ವರಸ್ಯ ಧನ್ಯವಾದಂ ಚಕಾರ, ಯಿರೂಶಾಲಮ್ಪುರವಾಸಿನೋ ಯಾವನ್ನೋ ಲೋಕಾ ಮುಕ್ತಿಮಪೇಕ್ಷ್ಯ ಸ್ಥಿತಾಸ್ತಾನ್ ಯೀಶೋರ್ವೃತ್ತಾನ್ತಂ ಜ್ಞಾಪಯಾಮಾಸ | 39 ಇತ್ಥಂ ಪರಮೇಶ್ವರಸ್ಯ ವ್ಯವಸ್ಥಾನುಸಾರೇಣ ಸರ್ವೇಷು ಕರ್ಮಸು ಕೃತೇಷು ತೌ ಪುನಶ್ಚ ಗಾಲೀಲೋ ನಾಸರತ್ನಾಮಕಂ ನಿಜನಗರಂ ಪ್ರತಸ್ಥಾತೇ | 40 ತತ್ಪಶ್ಯಾದ್ ಬಾಲಕಃ ಶರೀರೇಣ ವೃದ್ಧಿಮೇತೃ ಜ್ಞಾನೇನ ಪರಿಪೂರ್ಣ ಆತ್ಮನಾ ಶಕ್ತಿಮಾಂಶ್ಚ ಭವಿತುಮಾರೇಭೇ ತಥಾ ತಸ್ಮಿನ್ ಈಶ್ವರಾನುಗ್ರಹೋ ಬಭೂವ | 41 ತಸ್ಯ ಪಿತಾ ಮಾತಾ ಚ ಪ್ರತಿವರ್ಷಂ ನಿಸ್ಕಾರೋತ್ಸವಸಮಯೇ ಯಿರೂಶಾಲಮಮ್ ಅಗಚ್ಛತಾಮ್ | 42 ಅಪರಶ್ಚ ಯೀಶೌ ದ್ವಾದಶವರ್ಷವಯಸ್ಯೇ ಸತಿ ತೌ ಪರ್ವಸಮಯಸ್ಯ ರೀತ್ಯನುಸಾರೇಣ ಯಿರೂಶಾಲಮಂ ಗತ್ವಾ 43 ಪಾರ್ವಣಂ ಸಮ್ಯಾದ್ಯ ಪುನರಪಿ ವ್ಯಾಘುಯ್ಯ ಯಾತಃ ಕಿನ್ನು ಯೀಶುರ್ಬಾಲಕೋ ಯಿರೂಶಾಲಮಿ ತಿಷ್ಠತಿ | ಯೂಷಘ್ ತನ್ನಾತಾ ಚ ತದ್ ಅವಿದಿತ್ವಾ 44 ಸ ಸಚ್ಚಿಭಿಃ ಸಹ ವಿದ್ವತ್ ಏತಚ್ಚ ಬುದ್ಧ್ವಾ ದಿನ್ಯಕಗಮ್ಯಮಾಗಂ ಜಗತುಃ | ಕಿನ್ನು ಶೇಷೇ ಜ್ಞಾತಿಬನ್ಧೂನಾಂ ಸಮೀಪೇ ಮೃಗಯಿತ್ವಾ ತದುದ್ದೇಶಮಪ್ರಾಪ್ಯ 45 ತೌ ಪುನರಪಿ ಯಿರೂಶಾಲಮಮ್ ಪರಾವ್ಯತ್ಯಾಗತ್ಯ ತಂ ಮೃಗಯಾಶ್ಚಕ್ರತುಃ | 46 ಅಥ ದಿನತ್ರಯಾತ್ ಪರಂ ಪಣ್ಣಿತಾನಾಂ ಮಧ್ಯೇ ತೇಷಾಂ ಕಥಾಃ ಶೃಣ್ವನ್ ತತ್ತ್ವಂ ಪೃಚ್ಛಂಶ್ಚ ಮನ್ನಿರೇ ಸಮುಪವಿಷ್ಠಃ ಸ ತಾಭ್ಯಾಂ ದೃಷ್ಟಃ | 47 ತದಾ ತಸ್ಯ ಬುದ್ಧ್ಯಾ ಪ್ರತ್ಯುತ್ತರೈಶ್ಚ ಸರ್ವೇಶ್ ಶ್ರೋತಾರೋ ವಿಸ್ಮಯಮಾಪದ್ಯಂತೇ | 48 ತಾದೃಶಂ ದೃಷ್ಟ್ವಾ ತಸ್ಯ ಜನಕೋ ಜನನೀ ಚ ಚಮಚ್ಚಕ್ರತುಃ ಕಿಚ್ಚ ತಸ್ಯ ಮಾತಾ ತಮವದತ್, ಹೇ ಪುತ್ರ, ಕಥಮಾವಾಂ ಪ್ರತೀತ್ಥಂ ಸಮಾಚರಸ್ವಮ್? ಪಶ್ಯ ತವ ಪಿತಾಹಶ್ಚ ಶೋಕಾಕುಲೌ ಸನ್ತೌ ತ್ವಾಮನ್ವಿಷ್ಣಾವಃ ಸ್ಮ | 49 ತತಃ ಸೋವದತ್ ಕುತೋ ಮಾಮ್ ಅನ್ವೈಚ್ಛತಂ? ಪಿತುರ್ಗೃಹೇ ಮಯಾ ಸ್ಥಾತವ್ಯಮ್ ಏತತ್ ಕಿಂ ಯುವಾಭ್ಯಾಂ ನ ಜ್ಞಾಯತೇ? 50 ಕಿನ್ನು ತೌ ತಸ್ಮೈತದ್ವಾಕ್ಯಸ್ಯ ತಾತ್ಪರ್ಯಂ ಬೋದ್ಧುಂ ನಾಶಕ್ಯತಾಂ | 51 ತತಃ ಪರಂ ಸ ತಾಭ್ಯಾಂ ಸಹ ನಾಸರತಂ ಗತ್ವಾ ತಯೋರ್ವಶೀಭೂತಸ್ಯಸ್ಯೌ ಕಿನ್ನು ಸರ್ವಾಃ ಏತಾಃ ಕಥಾಸ್ತಸ್ಯ ಮಾತಾ ಮನಸಿ ಸ್ಥಾಪಯಾಮಾಸ | 52 ಅಥ ಯೀಶೋ ಬರ್ವದ್ಧಿಃ ಶರೀರಶ್ಚ ತಥಾ ತಸ್ಮಿನ್ ಈಶ್ವರಸ್ಯ ಮಾನವಾನುಗ್ರಹೋ ವರ್ಧಿತುಮ್ ಆರೇಭೇ |

3 ಅನನ್ತರಂ ತಿಬಿರಿಯಕ್ಕೆ ಸರಸ್ಯ ರಾಜತ್ವಸ್ಯ ಪಶ್ಯದಶೇ ವತ್ಸರೇ ಸತಿ ಯದಾ ಪನ್ವೀಯಪೀಲಾತೋ ಯಿಹೂದಾದೇಶಾಧಿಪತಿ ಹೇರೋದ್ ತು ಗಾಲೀಲ್ಯದೇಶಸ್ಯ ರಾಜಾ ಫಿಲಿಪನಾಮಾ ತಸ್ಯ ಭ್ರಾತಾ ತು ಯಿತೂರಿಯಾಯಾಸ್ತ್ರಾಖೋನೀತಿಯಾಪ್ರದೇಶಸ್ಯ ಚ ರಾಜಾಸೀತ್ ಲುಷಾನೀಯನಾಮಾ ಅವಿಲೀನೀದೇಶಸ್ಯ ರಾಜಾಸೀತ್ 2 ಹಾನನ್ ಕಿಯಫಾಶ್ಲೇಮೌ ಪ್ರಧಾನಯಾಜಾಕಾವಾಸ್ತಾಂ ತದಾನೀಂ ಸಿಬಿರಿಯಸ್ಯ ಪುತ್ರಾಯ ಯೋಹನೇ ಮಧ್ಯೇಪ್ರಾನ್ತರಮ್ ಈಶ್ವರಸ್ಯ ವಾಕ್ಯೇ ಪ್ರಕಾಶಿತೇ ಸತಿ 3 ಸ ಯದ್ದನ ಉಭಯತಟಪ್ರದೇಶಾನ್ ಸಮೇತ್ಯ ಪಾಪಮೋಚನಾರ್ಥಂ ಮನಃಪರಾವರ್ತನಸ್ಯ ಚಿಹ್ನರೂಪಂ ಯನ್ಮಜ್ಜನಂ ತದೀಯಾಃ ಕಥಾಃ ಸರ್ವತ್ರ ಪ್ರಚಾರಯಿತುಮಾರೇಭೇ | 4 ಯಿಶಯಿಯಭವಿಷ್ಯದ್ವಕ್ತೃಗ್ರನ್ಥೇ ಯಾದೃಶೀ ಲಿಪಿರಾಸ್ಯೇ ಯಥಾ, ಪರಮೇಶಸ್ಯ ಪನ್ನಾನಂ ಪರಿಷ್ಕುರುತ ಸರ್ವತಃ | ತಸ್ಯ ರಾಜಪಥಇಷ್ಟಿವ ಸಮಾನಂ ಕುರುತಾಧುನಾ | 5 ಕಾರಿಷ್ಯನ್ತೇ ಸಮುಚ್ಚಾಯಾಃ ಸಕಲಾ ನಿಮ್ಮಭೂಮಯಃ | ಕಾರಿಷ್ಯನ್ತೇ ನತಾಃ ಸರ್ವೇ ಪರ್ವತಾಶ್ಚೋಪಪರ್ವತಾಃ | ಕಾರಿಷ್ಯನ್ತೇ ಚ ಯಾ ವಕ್ರಾಸ್ತಾಃ ಸರ್ವಾಃ ಸರಲಾ ಭುವಃ | ಕಾರಿಷ್ಯನ್ತೇ ಸಮಾನಾಸ್ತಾ ಯಾ ಉಚ್ಛನೀಚಭೂಮಯಃ | 6 ಈಶ್ವರೇಣ ಕೃತಂ ತ್ರಾಣಂ ದ್ರಕ್ಷ್ಯಸಿ ಸರ್ವಮಾನವಾಃ | ಇತ್ಯೇತತ್ ಪ್ರಾನ್ತರೇ ವಾಕ್ಯಂ ವದತಃ ಕಸ್ಯಚಿದ್ ರವಃ | | 7 ಯೇ ಯೇ ಲೋಕಾ ಮಜ್ಜನಾರ್ಥಂ ಬಹಿರಾಯಯುಸ್ತಾನ್

ಸೋವದತ್ ರೇ ರೇ ಸರ್ಪವಂಶಾ ಆಗಾಮಿನಃ ಕೋಪಾತ್ ಪಲಾಯಿತುಂ ಯುಷ್ಮಾನ್ ಕಶ್ಚೇತಯಾಮಾಸ? 8 ತಸ್ಮಾದ್ ಇಬ್ರಾಹೀಮ್ ಅಸ್ಮಾಕಂ ಪಿತಾ ಕಥಾಮೀದೃಶೀಂ ಮನೋಭಿ ನ್ ಕಥಯಿತ್ವಾ ಯೂಯಂ ಮನಃಪರಿವರ್ತನಯೋಗ್ಯಂ ಫಲಂ ಫಲತಃ; ಯುಷ್ಮಾನಹಂ ಯಥಾರ್ಥಂ ವದಾಮಿ ಪಾಷಾಣೇಭ್ಯ ಏತೇಭ್ಯಃ ಈಶ್ವರ ಇಬ್ರಾಹೀಮಃ ಸನ್ನಾನೋತ್ಪಾದನೇ ಸಮರ್ಥಃ | 9 ಅಪರಂಶು ತರುಮೂಲೇಽಧುನಾಪಿ ಪರಶುಃ ಸಂಲಗ್ನೋಸ್ತಿ ಯಸ್ತರುರುತ್ತಮಂ ಫಲಂ ನ ಫಲತಿ ಸ ಛಿದ್ಯತೇಽಗ್ನಿ ನಿಕ್ಷಿಪ್ಯತೇ ಚ | 10 ತದಾನೀಂ ಲೋಕಾಸ್ತಂ ಪಪ್ರಚ್ಛುಸ್ತರ್ಹಿ ಕಿಂ ಕರ್ತವ್ಯಮಸ್ಮಾಭಿಃ? 11 ತತಃ ಸೋವಾದೀತ್ ಯಸ್ಯ ದ್ವೇ ವಸನೇ ವಿದ್ಯೇತೇ ಸ ವಸ್ತುಹೀನಾಯೈಕಂ ವಿತರತು ಕಿಂಚ್ಚ ಯಸ್ಯ ಖಾದ್ಯದ್ರವ್ಯಂ ವಿದ್ಯತೇ ಸೋಪಿ ತಥೈವ ಕರೋತು | 12 ತತಃ ಪರಂ ಕರಸಇಚ್ಛಯಿನೋ ಮಜ್ಜನಾರ್ಥಮ್ ಆಗತ್ಯ ಪಪ್ರಚ್ಛುಃ ಹೇ ಗುರೋ ಕಿಂ ಕರ್ತವ್ಯಮಸ್ಮಾಭಿಃ? 13 ತತಃ ಸೋಕಥಯತ್ ನಿರೂಪಿತಾದಧಿಕಂ ನ ಗೃಹ್ಣಿತ | 14 ಅನನ್ತರಂ ಸೇನಾಗಣ ಏತ್ಯ ಪಪ್ರಚ್ಛುಃ ತಿಮಸ್ಮಾಭಿ ವಾ ಕರ್ತವ್ಯಮ್? ತತಃ ಸೋಭಿದಧೇ ಕಸ್ಯ ಕಾಮಪಿ ಹಾನಿಂ ಮಾ ಕಾರ್ಷ್ಯ ತಥಾ ಮೃಷಾಪವಾದಂ ಮಾ ಕುರುತ ನಿಜವೇತನೇನ ಚ ಸನ್ನುಷ್ಯ ತಿಷ್ಠತ | 15 ಅಪರಂಶು ಲೋಕಾ ಅಪೇಕ್ಷಯಾ ಸ್ಥಿತ್ವಾ ಸವ್ವೇಽಪೀತಿ ಮನೋಭಿ ವಿತರ್ಕಯಾ ಇಕ್ಷುಃ, ಯೋಹನಯಮ್ ಅಭಿಷಿಕ್ತಸ್ತಾತ ನ ವೇತಿ? 16 ತದಾ ಯೋಹನ್ ಸರ್ವ್ವಾನ್ ವ್ಯಾಜಹಾರ, ಜಲೇಽಹಂ ಯುಷ್ಮಾನ್ ಮಜ್ಜಯಾಮಿ ಸತ್ಯಂ ಕಿನ್ನು ಯಸ್ಯ ಪಾದುಕಾಬನ್ಧನಂ ಮೋಚಯಿತುಮಪಿ ನ ಯೋಗ್ಯೋಸ್ತಿ ತಾದೃಶ ಏಕೋ ಮತ್ತೋ ಗುರುತರಃ ಪುಮಾನ್ ಏತಿ, ಸ ಯುಷ್ಮಾನ್ ವಚ್ಛಿರೂಪೇ ಪವಿತ್ರ ಆತ್ಮನಿ ಮಜ್ಜಯಿಷ್ಯತಿ | 17 ಅಪರಂಶು ತಸ್ಯ ಹಸ್ತೇ ಶೂರ್ಪ ಆಸ್ತೇ ಸ ಸ್ವಶಸ್ತ್ರಾನಿ ಶುದ್ಧರೂಪಂ ಪ್ರಸ್ಥೋಟ್ಟ್ಯ ಗೋಧೂಮಾನ್ ಸರ್ವ್ವಾನ್ ಭಾಷ್ಣಾಗಾರೇ ಸಂಗ್ರಹೀಷ್ಯತಿ ಕಿನ್ನು ಬೂಷಾಣಿ ಸರ್ವ್ವಾಣ್ಯನಿರ್ವ್ವಾಣವಚ್ಛಿನಾ ದಾಹಯಿಷ್ಯತಿ | 18 ಯೋಹನ್ ಉಪದೇಶೇನೇತ್ಯಂ ನಾನಾಕಥಾ ಲೋಕಾನಾಂ ಸಮಕ್ಷಂ ಪ್ರಚಾರಯಾಮಾಸ | 19 ಅಪರಂಶು ಹೇರೋದ್ ರಾಜಾ ಫಿಲಿಪ್ಪಾಮ್ನಃ ಸಹೋದರಸ್ಯ ಭಾರ್ಯಾಂ ಹೇರೋದಿಯಾಮಧಿ ತಥಾನ್ಯಾನಿ ಯಾನಿ ಯಾನಿ ಕುಕರ್ಮಾಣಿ ಕೃತವಾನ್ ತದಧಿ ಚ 20 ಯೋಹನಾ ತಿರಸ್ಕೃತೋ ಭೂತ್ವಾ ಕಾರಾಗಾರೇ ತಸ್ಯ ಬನ್ಧನಾದ್ ಅಪರಮಪಿ ಕುಕರ್ಮ್ಯ ಚಕಾರ | 21 ಇತಃ ಪೂರ್ವ್ವಂ ಯಸ್ಮಿನ್ ಸಮಯೇ ಸರ್ವ್ವೇ ಯೋಹನಾ ಮಜ್ಜಿತಾಸ್ತದಾನೀಂ ಯೀಶುರಪ್ಯಾಗತ್ಯ ಮಜ್ಜಿತಃ | 22 ತದನನ್ತರಂ ತೇನ ಪ್ರಾರ್ಥಿತೇ ಮೇಘದ್ವಾರಂ ಮುಕ್ತಂ ತಸ್ಮಾಚ್ಚ ಪವಿತ್ರ ಆತ್ಮಾ ಮೂರ್ತೀಮಾನ್ ಭೂತ್ವಾ ಕಪೋತವತ್ ತದುಪರ್ಯ್ಯವರುರೋಹಃ; ತದಾ ತ್ವಂ ಮಮ ಪ್ರಿಯಃ ಪುತ್ರಸ್ತ್ವಯಿ ಮಮ ಪರಮಃ ಸನ್ನೋಷ ಇತ್ಯಾಕಾಶವಾಣೀ ಬಭೂವ | 23 ತದಾನೀಂ ಯೀಶುಃ ಪ್ರಾಯೇಣ ತ್ರಿಂಶದ್ವರ್ಷವಯಸ್ಯ ಆಸೀತ್ | ಲೌಕಿಕಜ್ಞಾನೇ ತು ಸ ಯೂಷಃಪುತ್ರಃ, 24 ಯೂಷಃಫ ಏಲೇಃ ಪುತ್ರಃ, ಏಲಿರ್ಮತ್ತತಃ ಪುತ್ರಃ, ಮತ್ತತ್ ಲೇವೇಃ ಪುತ್ರಃ, ಲೇವಿ ರ್ಮಲೈಃ ಪುತ್ರಃ, ಮಲ್ಕಿಯಾನ್ಯಸ್ಯ ಪುತ್ರಃ; ಯಾನೋ ಯೂಷಃಪುತ್ರಃ | 25 ಯೂಷಃಫ ಮತ್ತಥಿಯಸ್ಯ ಪುತ್ರಃ, ಮತ್ತಥಿಯ ಆಮೋಸಃ ಪುತ್ರಃ, ಆಮೋಸ್ ನಹೂಮಃ ಪುತ್ರಃ, ನಹೂಮ್ ಇಷ್ಲೇಃ ಪುತ್ರಃ ಇಷ್ಲಿನರ್ಗೇಃ ಪುತ್ರಃ | 26 ನಗಿರ್ಮಾಟಃ ಪುತ್ರಃ, ಮಾಟ್ ಮತ್ತಥಿಯಸ್ಯ ಪುತ್ರಃ, ಮತ್ತಥಿಯಃ ಶಿಮಿಯೇಃ ಪುತ್ರಃ, ಶಿಮಿಯಿಯೂಷಃಪುತ್ರಃ, ಯೂಷಃಫ ಯಿಹೂದಾಃ ಪುತ್ರಃ | 27 ಯಿಹೂದಾ ಯೋಹಾನಾಃ ಪುತ್ರಃ, ಯೋಹಾನಾ ರೀಷಾಃ ಪುತ್ರಃ, ರೀಷಾಃ ಸಿರುಬ್ಯಾಬಿಲಃ ಪುತ್ರಃ, ಸಿರುಬ್ಯಾಬಿಲ್ ಶಲ್ತೀಯೇಲಃ ಪುತ್ರಃ, ಶಲ್ತೀಯೇಲ್ ನೇರೇಃ ಪುತ್ರಃ | 28 ನೇರಿರ್ಮಲೈಃ ಪುತ್ರಃ, ಮಲ್ಕಿ ಅದ್ಯಃ ಪುತ್ರಃ, ಅದ್ದೀ ಕೋಷಮಃ ಪುತ್ರಃ, ಕೋಷಮ್ ಇಲೋದದಃ ಪುತ್ರಃ, ಇಲೋದದ್ ಏರಃ ಪುತ್ರಃ | 29 ಏರ್ ಯೋಶೇಃ ಪುತ್ರಃ, ಯೋಶೀ ಇಲೀಯೇಷರಃ ಪುತ್ರಃ, ಇಲೀಯೇಷರ್ ಯೋರೀಮಃ ಪುತ್ರಃ, ಯೋರೀಮ್ ಮತ್ತತಃ ಪುತ್ರಃ, ಮತ್ತತ್ ಲೇವೇಃ ಪುತ್ರಃ | 30 ಲೇವಿಃ ಶಿಮಿಯೋನಃ ಪುತ್ರಃ, ಶಿಮಿಯೋನ್ ಯಿಹೂದಾಃ ಪುತ್ರಃ, ಯಿಹೂದಾ ಯೂಷಃಪುತ್ರಃ, ಯೂಷಃಫ ಯೋನನಃ ಪುತ್ರಃ, ಯಾನನ್ ಇಲೀಯಾಕೀಮಃ ಪುತ್ರಃ | 31 ಇಲಿಯಾಕೀಮ್ಃ ಮಿಲೇಯಾಃ ಪುತ್ರಃ, ಮಿಲೇಯಾ ಮೈನನಃ ಪುತ್ರಃ, ಮೈನನ್ ಮತ್ತತ್ತಸ್ಯ ಪುತ್ರಃ, ಮತ್ತತ್ತೋ ನಾಥನಃ ಪುತ್ರಃ, ನಾಥನ್ ದಾಯೂದಃ ಪುತ್ರಃ | 32 ದಾಯೂದ್ ಯಿಶಯಃ ಪುತ್ರಃ, ಯಿಶಯ ಓಬೇದಃ ಪುತ್ರಃ, ಓಬೇದ್ ಬೋಯಸಃ ಪುತ್ರಃ, ಬೋಯಸ್ ಸಲೋನಃ ಪುತ್ರಃ, ಸಲೋನ್ ನಹಶೋನಃ ಪುತ್ರಃ | 33 ನಹಶೋನ್ ಅಮ್ಮೀನಾಬಃ ಪುತ್ರಃ, ಅಮ್ಮೀನಾಬ್ ಅರಾಮಃ ಪುತ್ರಃ, ಅರಾಮ್ ಹಿಷೋಣಃ ಪುತ್ರಃ, ಹಿಷೋಣ್ ಪೇರಸಃ ಪುತ್ರಃ, ಪೇರಸ್ ಯಿಹೂದಾಃ ಪುತ್ರಃ | 34 ಯಿಹೂದಾ ಯಾಕೂಬಃ ಪುತ್ರಃ, ಯಾಕೂಬ್ ಇಸ್ರಾಕಃ ಪುತ್ರಃ, ಇಸ್ರಾಕ್ ಇಬ್ರಾಹೀಮಃ ಪುತ್ರಃ, ಇಬ್ರಾಹೀಮ್ ತೇರಹಃ ಪುತ್ರಃ, ತೇರಹ್ ನಾಹೋರಃ ಪುತ್ರಃ | 35 ನಾಹೋರ್ ಸಿರುಗಃ ಪುತ್ರಃ, ಸಿರುಗ್ ರಿಯ್ಯಃ ಪುತ್ರಃ, ರಿಯೂಃ ಪೇಲಗಃ ಪುತ್ರಃ, ಪೇಲಗ್ ಏವರಃ ಪುತ್ರಃ, ಏವರ್ ಶೇಲಹಃ ಪುತ್ರಃ | 36 ಶೇಲಹ್ ಕೈನನಃ ಪುತ್ರಃ, ಕೈನನ್ ಅರ್ಫಕ್ಷದ್ ಪುತ್ರಃ, ಅರ್ಫಕ್ಷದ್ ಶಾಮಃ ಪುತ್ರಃ, ಶಾಮ್ ನೋಹಃ ಪುತ್ರಃ, ನೋಹೋ ಲೇಮಕಃ ಪುತ್ರಃ | 37 ಲೇಮಕ್ ಮಿಥೂಶೇಲಹಃ ಪುತ್ರಃ,

ಮಿಥೂಲೇಲಕ್ ಹನೋಕಃ ಪುತ್ರಃ, ಹನೋಕ್ ಯೇರದಃ ಪುತ್ರಃ, ಯೇರದ್ ಮಹಲಲೇಲಃ ಪುತ್ರಃ, ಮಹಲಲೇಲ್ ಕೈನನಃ ಪುತ್ರಃ | 38 ಕೈನನ್ ಇನೋಶಃ ಪುತ್ರಃ, ಇನೋಶ್ ಶೇತಃ ಪುತ್ರಃ, ಶೇತ್ ಆದಮಃ ಪುತ್ರಃ, ಆದಮ್ ಈಶ್ವರಸ್ಯ ಪುತ್ರಃ |

4 ತತಃ ಪರಂ ಯೀಶುಃ ಪವಿತ್ರೇಣಾತ್ಮನಾ ಪೂರ್ಣಃ ಸನ್ ಯದ್ಧ್ವನನದ್ವಾಃ ಪರಾವ್ಯತ್ಯಾತ್ಮನಾ ಪ್ರಾನ್ತರಂ ನೀತಃ ಸನ್ ಚತ್ವಾರಿಶದ್ವಿನಾನಿ ಯಾವತ್ ಶೈತಾನಾ ಪರೀಕ್ಷಿತೋಽಭೂತ್, 2 ಕಿಂಚಿ ತಾನಿ ಸರ್ವದಿನಾನಿ ಭೋಜನಂ ವಿನಾ ಸ್ಥಿತತ್ವಾತ್ ಕಾಲೇ ಪೂರ್ಣೇ ಸ ಕ್ಷುಧಿತವಾನ್ | 3 ತತಃ ಶೈತಾನಾಗತ್ಯ ತಮವದತ್ ತ್ವಂ ಚೇದೀಶ್ವರಸ್ಯ ಪುತ್ರಸ್ತುಹಿ ಪ್ರಸ್ತರಾನೇತಾನ್ ಅಜ್ಞಯಾ ಪೂಪಾನ್ ಕುರು | 4 ತದಾ ಯೀಶುರುವಾಚ, ಲಿಪಿರೀದ್ಯತೀ ವಿದ್ಯತೇ ಮನುಜಃ ಕೇವಲೇನ ಪೂಪೇನ ನ ಜೀವತಿ ಕಿನ್ವೀಶ್ವರಸ್ಯ ಸರ್ವಾಭಿರಾಜ್ಞಾಭಿ ಜೀವತಿ | 5 ತದಾ ಶೈತಾನ್ ತಮುಚ್ಚಂ ಪರ್ವತಂ ನೀತ್ವಾ ನಿಮಿಷೈಕಮದ್ಯೇ ಜಗತಃ ಸರ್ವರಾಜ್ಯಾನ್ ದರ್ಶಿತವಾನ್ | 6 ಪಶ್ಚಾತ್ ತಮವಾದೀತ್ ಸರ್ವಮ್ ಏತದ್ ವಿಭವಂ ಪ್ರತಾಪ್ನು ತುಭ್ಯಂ ದಾಸ್ಯಾಮಿ ತನ್ ಮಯಿ ಸಮರ್ಪಿತಮಾಸ್ತೇ ಯಂ ಪ್ರತಿ ಮಮೇಚ್ಛಾ ಜಾಯತೇ ತಸ್ಮೈ ದಾತುಂ ಶಕ್ನೋಮಿ, 7 ತ್ವಂ ಚೇನ್ಯಾಂ ಭಜಸೇ ತರ್ಹಿ ಸರ್ವಮೇತತ್ ತವೈವ ಭವಿಷ್ಯತಿ | 8 ತದಾ ಯೀಶುಸ್ತಂ ಪ್ರತ್ಯುಕ್ತವಾನ್ ದೂರೀ ಭವ ಶೈತಾನ್ ಲಿಪಿರಾಸ್ತೇ, ನಿಜಂ ಪ್ರಭುಂ ಪರಮೇಶ್ವರಂ ಭಜಸ್ವ ಕೇವಲಂ ತಮೇವ ಸೇವಸ್ವ ಚ | 9 ಅಥ ಶೈತಾನ್ ತಂ ಯಿರೂಶಾಲಮಂ ನೀತ್ವಾ ಮನ್ದಿರಸ್ಯ ಚೂಡಾಯಾ ಉಪರಿ ಸಮುಪವೇಶ್ಯ ಜಗಾದ ತ್ವಂ ಚೇದೀಶ್ವರಸ್ಯ ಪುತ್ರಸ್ತುಹಿ ಸ್ಥಾನಾದಿತೋ ಲಮ್ನಿತ್ವಾಧಃ | 10 ಪತ ಯತೋ ಲಿಪಿರಾಸ್ತೇ, ಅಜ್ಞಾಪಯಿಷ್ಯತಿ ಸ್ವೀಯಾನ್ ದೂತಾನ್ ಸ ಪರಮೇಶ್ವರಃ | 11 ರಕ್ಷಿತುಂ ಸರ್ವಮಾರ್ಗೇ ತ್ವಾಂ ತೇನ ತ್ವಚ್ಚರಣೇ ಯಥಾ | ನ ಲಗೇತ್ ಪ್ರಸ್ತರಾಘಾತಸ್ತಾಂ ಧರಿಷ್ಯಂತೀ ತಥಾ | 12 ತದಾ ಯೀಶುನಾ ಪ್ರತ್ಯುಕ್ತಮ್ ಇದಮಪ್ಯುಕ್ತಮಸ್ತಿ ತ್ವಂ ಸ್ವಪ್ರಭುಂ ಪರೇಶಂ ಮಾ ಪರೀಕ್ಷಸ್ವ | 13 ಪಶ್ಚಾತ್ ಶೈತಾನ್ ಸರ್ವಪರೀಕ್ಷಾಂ ಸಮಾಪ್ಯ ಕ್ಷಣಾತ್ತಂ ತ್ಯಕ್ತ್ವಾ ಯಯೌ | 14 ತದಾ ಯೀಶುರಾತ್ಮಪ್ರಭಾವಾತ್ ಪುನರ್ಗಾಲೀಲ್ಯದೇಶಂ ಗತಸ್ತದಾ ತತ್ಸ್ಮಾತಿಶ್ಚತುರ್ದಶಂ ವ್ಯಾನಶೇ | 15 ಸ ತೇಷಾಂ ಭಜನಗೃಹೇಷು ಉಪದಿಶ್ಯ ಸರ್ವೈಃ ಪ್ರಶಂಸಿತೋ ಬಭೂವ | 16 ಅಥ ಸ ಸ್ವಪಾಲನಸ್ಥಾನಂ ನಾಸರತ್ಪುರಮೇತ್ಯ ಶಿಶ್ರಾಮವಾರೇ ಸ್ವಾಚಾರಾದ್ ಭಜನಗೇಹಂ ಪ್ರವಿಶ್ಯ ಪರಿತುಮುತ್ತಸ್ಥಾ | 17 ತತೋ ಯಿಶಯಿಯುಭವಿಷ್ಯದ್ವಾದಿನಃ ಪುಸ್ತಕೇ ತಸ್ಯ ಕರದತ್ತೇ ಸತಿ ಸ ತತ್ ಪುಸ್ತಕಂ ವಿಸ್ತಾರ್ಯ ಯತ್ರ ವಕ್ಷ್ಯಮಾಣಾನಿ ವಚನಾನಿ ಸನ್ತಿ ತತ್ ಸ್ಥಾನಂ ಪ್ರಾಪ್ಯ ಪಪಾರ | 18 ಆತ್ಮಾ ತು ಪರಮೇಶಸ್ಯ ಮದೀಯೋಪರಿ ವಿದ್ಯತೇ | ದರಿದ್ರೇಷು ಸುಸಂವಾದಂ ವಕ್ತುಂ ಮಾಂ ಸೋಭಿಷಿಕ್ತವಾನ್ | ಭಗ್ನಾಃ ಕರಣಾಲ್ಪೋಕಾನ್ ಸುಸ್ವಸ್ಥಾನ್ ಕರ್ತುಮೇವ ಚ | ಬುದ್ಧೀಕೃತೇಷು ಲೋಕೇಷು ಮುಕ್ತೇ ಘೋಷಯಿತುಂ ವಚಃ | ನೇತ್ರಾಣಿ ದಾತುಮನ್ಯೇಭ್ಯಸ್ತ್ರಾತುಂ ಬದ್ಧಜನಾನಪಿ | 19 ಪರೇಶಾನುಗ್ರಹೇ ಕಾಲಂ ಪ್ರಚಾರಯಿತುಮೇವ ಚ | ಸರ್ವೈತತ್ಕರಣಾರ್ಥಾಯ ಮಾಮೇವ ಪ್ರಹೀಣೋತಿ ಸಃ | | 20 ತತಃ ಪುಸ್ತಕಂ ಬದ್ಧ್ವಾ ಪರಿಚಾರಕಸ್ಯ ಹಸ್ತೇ ಸಮರ್ಪ್ಯ ಚಾಸನೇ ಸಮುಪವಿಷ್ಯ, ತತೋ ಭಜನಗೃಹೇ ಯಾವನ್ತೋ ಲೋಕಾ ಆಸನ್ ತೇ ಸರ್ವೇಽನನ್ಯದೃಷ್ಟ್ವಾ ತಂ ವಿಲುಲೋಕಿರೇ | 21 ಅನನ್ತರಮ್ ಅದ್ಯೈತಾನಿ ಸರ್ವಾಣಿ ಲಿಖಿತವಚನಾನಿ ಯುಷ್ಮಾಕಂ ಮದ್ಯೇ ಸಿದ್ಧಾನಿ ಸ ಇಮಾಂ ಕಥಾಂ ತೇಭ್ಯಃ ಕಥಯಿತುಮಾರೇಭೇ | 22 ತತಃ ಸರ್ವೇ ತಸ್ಮಿನ್ ಅನ್ತರಜನ್ಮ, ಕಿಂಚಿ ತಸ್ಯ ಮುಖಾನ್ನಿರ್ಗತಾಭಿರನುಗ್ರಹಸ್ಯ ಕಥಾಭಿಶ್ಚಮತ್ಯುತ್ಯ ಕಥಯಾಮಾಸುಃ ಕಿಮಯಂ ಯೂಷಘಃ ಪುತ್ರೋ ನ? 23 ತದಾ ಸೋಽವಾದೀದ್ ಹೇ ಚಿಕಿತ್ಸಕ ಸ್ವಮೇವ ಸ್ವಸ್ತಂ ಕುರು ಕರ್ಫನಾಹೂಮಿ ಯದ್ಯತ್ ಕೃತವಾನ್ ತದಶ್ಚಿಷ್ಯ ತಾಃ ಸರ್ವಾಃ ತ್ರಿಯಾ ಅತ್ರ ಸ್ವದೇಶೇ ಕುರು ಕಥಾಮೇತಾಂ ಯೂಯಮೇವಾವಶ್ಯಂ ಮಾಂ ವದಿಷ್ಯಥ | 24 ಪುನಃ ಸೋವಾದೀದ್ ಯುಷ್ಮಾನಹಂ ಯಥಾರ್ಥಂ ವದಾಮಿ, ಕೋಪಿ ಭವಿಷ್ಯದ್ವಾದೀ ಸ್ವದೇಶೇ ಸತ್ಕಾರಂ ನ ಪ್ರಾಪ್ನೋತಿ | 25 ಅಪರಂಚ್ಚ ಯಥಾರ್ಥಂ ವಚ್ಚಿ, ಏಲಿಯಸ್ಯ ಜೀವನಕಾಲೇ ಯದಾ ಸಾರ್ಧತ್ರಿತಯವರ್ಷಾಣಿ ಯಾವತ್ ಜಲದಪ್ರತಿಬನ್ಧಾತ್ ಸರ್ವಸ್ಮಿನ್ ದೇಶೇ ಮಹಾದುರ್ಭಿಕ್ಷಮ್ ಅಜನಿಷ್ಯ ತದಾನೀಮ್ ಇಸ್ರಾಯೇಲೋ ದೇಶಸ್ಯ ಮದ್ಯೇ ಬಹ್ನೋ ವಿಧವಾ ಆಸನ್, 26 ಕಿನ್ತು ಸೀದೋನ್ವದೇಶೀಯಸಾರಿಫತ್ಪುರನಿವಾಸಿನೀಮ್ ಏಕಾಂ ವಿಧವಾಂ ವಿನಾ ಕಸ್ಯಾಶ್ಚಿದಪಿ ಸಮೀಪೇ ಏಲಿಯಃ ಪ್ರೇರಿತೋ ನಾಭೂತ್ | 27 ಅಪರಂಚ್ಚ ಇಲೀಶಾಯಭವಿಷ್ಯದ್ವಾದಿವಿದ್ಯಮಾನತಾಕಾಲೇ ಇಸ್ರಾಯೇಲೇಶೇ ಬಹವಃ ಕುಷ್ಠಿನ ಆಸನ್ ಕಿನ್ತು ಸುರೀಯದೇಶೀಯಂ ನಾಮಾನ್ಯುಷ್ಠಿನಂ ವಿನಾ ಕೋಪ್ಯನ್ಯಃ ಪರಿಷ್ಯತೋ ನಾಭೂತ್ | 28 ಇಮಾಂ ಕಥಾಂ ಶ್ರುತ್ವಾ ಭಜನಗೇಹಸ್ಥಿತಾ ಲೋಕಾಃ ಸಕೋಧಮ್ ಉತ್ಥಾಯ 29 ನಗರಾತ್ತಂ ಬಹಿಷ್ಯತ್ಯ ಯಸ್ಯ ಶಿಖರಿಣ ಉಪರಿ ತೇಷಾಂ ನಗರಂ ಸ್ಥಾಪಿತಮಾಸ್ತೇ ತಸ್ಮಾನ್ನಿಕ್ಷೇಪ್ತುಂ ತಸ್ಯ ಶಿಖರಂ ತಂ ನಿನ್ಯುಃ | 30 ಕಿನ್ತು ಸ ತೇಷಾಂ ಮಧ್ಯಾದಪಸ್ಯತ್ಯ ಸ್ಥಾನಾನ್ತರಂ ಜಗಾಮ | 31 ತತಃ ಪರಂ ಯೀಶುರ್ಗಾಲೀಲ್ಯದೇಶೀಯಕರ್ಫನಾಹೂಮ್ಗರ ಉಪಸ್ಯಾಯ

ವಿಶ್ರಾಮವಾರೇ ಲೋಕಾನುಪದೇಷ್ಟುಮ್ ಆರಭುವಾನ್ | 32 ತದುಪದೇಶಾತ್ ಸರ್ವೇ ಚಮಚ್ಚಕ್ಯು ಯುತಸ್ತಸ್ಯ ಕಥಾ ಗುರುತರಾ ಆಸನ್ | 33 ತದಾನೀಂ ತದ್ವಜನಗೇಹಸ್ಥಿತೋಽಮೇದ್ಯಭೂತಗ್ರಸ್ತ ಏಕೋ ಜನ ಉಚ್ಚೈಃ ಕಥಯಾಮಾಸ, 34 ಹೇ ನಾಸರತೀಯಯೀಶೋಽಸ್ಮಾನ್ ತ್ವಜ, ತ್ವಯಾ ಸಹಾಸ್ಮಾಕಂ ಕಃ ಸಮ್ನಃ? ಕಿಮಸ್ಮಾನ್ ವಿನಾಶಯಿತುಮಾಯಾಸಿ? ತ್ವಮೇಶ್ವರಸ್ಯ ಪವಿತ್ರೋ ಜನ ಏತದಹಂ ಜಾನಾಮಿ | 35 ತದಾ ಯೀಶುಸ್ತಂ ತರ್ಜಯಿತ್ವಾವದತ್ ಮೌನೀ ಭವ ಇತೋ ಬಹಿರ್ಭವ; ತತಃ ಸೋಮೇದ್ಯಭೂತಸ್ತಂ ಮದ್ಯಸ್ಥಾನೇ ಪಾತಯಿತ್ವಾ ಕಿಚ್ಚಿದಪ್ಯಹಿಸಿತ್ವಾ ತಸ್ಮಾತ್ ಬಹಿರ್ಗತವಾನ್ | 36 ತತಃ ಸರ್ವೇ ಲೋಕಾಶ್ಚಮತ್ಯುತ್ಯ ಪರಸ್ಪರಂ ವಕ್ತುಮಾರೇಭಿರೇ ಕೋಯಂ ಚಮತ್ಯಾಃ | ಏಷ ಪ್ರಭಾವೇಣ ಪರಾಕ್ರಮೇಣ ಚಾಮೇದ್ಯಭೂತಾನ್ ಆಜ್ಞಾಪಯತಿ ತೇನೈವ ತೇ ಬಹಿರ್ಗಚ್ಛನ್ತಿ | 37 ಅನನ್ತರಂ ಚತುರ್ದಿಕ್ಸ್ಯದೇಶಾನ್ ತಸ್ಯ ಸುಖ್ಯಾತಿರ್ವ್ಯಾಪ್ನೋತ್ | 38 ತದನನ್ತರಂ ಸ ಭಜನಗೇಹಾದ್ ಬಹಿರಾಗತ್ಯ ಶಿಮೋನೋ ನಿವೇಶನಂ ಪ್ರವಿವೇಶ ತದಾ ತಸ್ಯ ಶ್ವಶ್ರುಜ್ವರೇಣಾತ್ಮನ್ತಂ ಪೀಡಿತಾಸೀತ್ ಶಿಷ್ಯಾಸ್ತದರ್ಥಂ ತಸ್ಮಿನ್ ವಿನಯಂ ಚಕ್ರಃ | 39 ತತಃ ಸ ತಸ್ಯಾಃ ಸಮೀಪೇ ಸ್ಥಿತ್ವಾ ಜ್ವರಂ ತರ್ಜಯಾಮಾಸ ತೇನೈವ ತಾಂ ಜ್ವರೋಽತ್ಯಾಕ್ಷೀತ್ ತತಃ ಸಾ ತತ್ಕ್ಷಣಮ್ ಉತ್ಥಾಯ ತಾನ್ ಸಿಷೇವೇ | 40 ಅಥ ಸೂರ್ಯಾಸ್ತಕಾಲೇ ಸ್ತೇಷಾಂ ಯೇ ಯೇ ಜನಾ ನಾನಾರೋಗೈಃ ಪೀಡಿತಾ ಆಸನ್ ಲೋಕಾಸ್ತಾನ್ ಯೀಶೋಃ ಸಮೀಪಮ್ ಆನಿನ್ಯಃ, ತದಾ ಸ ಏಕೈಕಸ್ಯ ಗಾತ್ರೇ ಕರಮರ್ಪಯಿತ್ವಾ ತಾನರೋಗಾನ್ ಚಕಾರ | 41 ತತೋ ಭೂತಾ ಬಹುಭ್ಯೋ ನಿರ್ಗತ್ಯ ಚೇತಬ್ಧಂ ಕೃತ್ವಾ ಚ ಬಭಾಷಿರೇ ತ್ವಮೇಶ್ವರಸ್ಯ ಪುತ್ರೋಽಭಿಷಿಕ್ತತ್ರಾತಾ; ಕಿನ್ತು ಸೋಭಿಷಿಕ್ತತ್ರಾತೇತಿ ತೇ ವಿವಿದುರೇತಸ್ಮಾತ್ ಕಾರಣಾತ್ ತಾನ್ ತರ್ಜಯಿತ್ವಾ ತದ್ವಕ್ತುಂ ನಿಷಿಷೇಧ | 42 ಅಪರಂಚ್ಚ ಪ್ರಭಾತೇ ಸತಿ ಸ ವಿಜನಸ್ಥಾನಂ ಪ್ರತಸ್ಥೇ ಪಶ್ಚಾತ್ ಜನಾಸ್ತಮನ್ವಿಚ್ಛನ್ತಸ್ತನ್ನಿಕಟಂ ಗತ್ವಾ ಸ್ಥಾನಾನ್ತರಗಮನಾರ್ಥಂ ತಮನ್ವರುನ್ತನ್ | 43 ಕಿನ್ತು ಸ ತಾನ್ ಜಗಾದ, ಈಶ್ವರೀಯರಾಜ್ಯಸ್ಯ ಸುಸಂವಾದಂ ಪ್ರಚಾರಯಿತುಮ್ ಅನ್ಯಾನಿ ಪುರಾಣ್ಯಪಿ ಮಯಾ ಯಾತವ್ಯಾನಿ ಯತಸ್ತದರ್ಥಮೇವ ಪ್ರೇರಿತೋಹಂ | 44 ಅಥ ಗಾಲೀಲೋ ಭಜನಗೇಹೇಷು ಸ ಉಪದಿದೇಶ |

5 ಅನನ್ತರಂ ಯೀಶುರೇಕದಾ ಗಿನೇಷರಧ್ವಸ್ಯ ತೀರ ಉತ್ತಿಷ್ಠತಿ, ತದಾ ಲೋಕಾ ಈಶ್ವರೀಯಕಥಾಂ ಶ್ರೋತುಂ ತದುಪರಿ ಪ್ರಪತಿತಾಃ | 2 ತದಾನೀಂ ಸ ಹ್ಯಸ್ಯ ತೀರಸಮೀಪೇ ನೌದ್ವಯಂ ದದರ್ಶ ಕಿಚ್ಚ ಮತ್ಯೋಽಪಜೀವಿನೋ ನಾವಂ ವಿಹಾಯ ಜಾಲಂ ಪ್ರಕ್ಷಾಲಯನ್ತಿ | 3 ತತಸ್ತಯೋರ್ದ್ವಯೋ ಮರ್ಧ್ಯೇ ಶಿಮೋನೋ ನಾವಮಾರುಹ್ಯ ತೀರಾತ್ ಕಿಚ್ಚಿದ್ಗೂರಂ ಯಾತುಂ ತಸ್ಮಿನ್ ವಿನಯಂ ಕೃತ್ವಾ ನೌಕಾಯಾಮುಪವಿಶ್ಯ ಲೋಕಾನ್ ಪ್ರೋಪದಿಷ್ಟವಾನ್ | 4 ಪಶ್ಚಾತ್ ತಂ ಪ್ರಸ್ತಾವಂ ಸಮಾಪ್ಯ ಸ ಶಿಮೋನಂ ವ್ಯಾಜಹಾರ, ಗಭೀರಂ ಜಲಂ ಗತ್ವಾ ಮತ್ಯಾನ್ ಧರ್ತುಂ ಜಾಲಂ ನಿಕ್ಷಿಪ | 5 ತತಃ ಶಿಮೋನ ಬಭಾಷೇ, ಹೇ ಗುರೋ ಯದ್ಯಪಿ ವಯಂ ಕೃತ್ವಾಂ ಯಾಮಿನೀಂ ಪರಿಶ್ರಮ್ಯ ಮತ್ಸೈಕಮಪಿ ನ ಪ್ರಾಪ್ತಾಸ್ತಥಾಪಿ ಭವತೋ ನಿರ್ದೇಶತೋ ಜಾಲಂ ಕ್ಷಿಪಾಮಃ | 6 ಅಥ ಜಾಲೇ ಕ್ಷಿಪ್ತೇ ಬಹುಮತ್ಯಪತನಾದ್ ಆನಾಯಃ ಪ್ರಚ್ಛಿನ್ತಃ | 7 ತಸ್ಮಾತ್ ಉಪಕರ್ತುಮ್ ಅನ್ಯನೌಸ್ಥಾನ್ ಸಜ್ಞಿನ್ ಆಯಾತಮ್ ಇಚ್ಛಿತೇನ ಸಮಾಪ್ತಯನ್ ತತಸ್ತ ಆಗತ್ಯ ಮತ್ಸೈನ್ರ್ನೌದ್ವಯಂ ಪ್ರಪೂರಯಾಮಾಸು ಯೈರ್ನೌದ್ವಯಂ ಪ್ರಮಗ್ನಮ್ | 8 ತದಾ ಶಿಮೋನ್ನಿತರಸ್ತದ್ ವಿಲೋಕ್ಯ ಯೀಶೋಶ್ವರಣಯೋಃ ಪತಿತ್ವಾ ಹೇ ಪ್ರಭೋಹಂ ಪಾಪೀ ನರೋ ಮಮ ನಿಕಟಾದ್ ಭವಾನ್ ಯಾತು, ಇತಿ ಕಥಿತವಾನ್ | 9 ಯತೋ ಜಾಲೇ ಪತಿತಾನಾಂ ಮತ್ಸ್ನಾನಾಂ ಯೂಥಾತ್ ಶಿಮೋನ್ ತತ್ಪ್ರಜ್ಞಿಸ್ಯ ಚಮತ್ಯುತವನ್ಯಃ; ಶಿಮೋನಃ ಸಹಕಾರಿಣೌ ಸಿವದೇಃ ಪುತ್ರೌ ಯಾಕೂಬ್ ಯೋಹನ್ ಚೇಮೌ ತಾದೌಶೌ ಬಭೂವತಃ | 10 ತದಾ ಯೀಶುಃ ಶಿಮೋನಂ ಜಗಾದ ಮಾ ಭೈಷೀರದ್ವಾರಭ್ಯ ತ್ವಂ ಮನುಷ್ಯಧರೋ ಭವಿಷ್ಯಸಿ | 11 ಅನನ್ತರಂ ಸರ್ವಾಸು ನೌಸು ತೀರಮ್ ಆನೀತಾಸು ತೇ ಸರ್ವಾನ್ ಪರಿತ್ಯಜ್ಯ ತಸ್ಯ ಪಶ್ಚಾದ್ವಾಮಿನೋ ಬಭೂವಃ | 12 ತತಃ ಪರಂ ಯೀಶೌ ಕಸ್ಮಿಂಶ್ಚಿತ್ ಪುರೇ ತಿಷ್ಠತಿ ಜನ ಏಕಃ ಸರ್ವಾರ್ಥಕುಷ್ಯಸ್ತಂ ವಿಲೋಕ್ಯ ತಸ್ಯ ಸಮೀಪೇ ನ್ಯುಬ್ಜಃ ಪತಿತ್ವಾ ಸವಿನಯಂ ವಕ್ತುಮಾರೇಭೇ, ಹೇ ಪ್ರಭೋ ಯದಿ ಭವಾನಿಚ್ಛತಿ ತರ್ಹಿ ಮಾಂ ಪರಿಷ್ಕರ್ತುಂ ಶಕ್ನೋತಿ | 13 ತದಾನೀಂ ಸ ಪಾಣಿಂ ಪ್ರಸಾರ್ಯ ತದಜ್ಞಂ ಸ್ತೌಶನ್ ಬಭಾಷೇ ತ್ವಂ ಪರಿಪ್ಪಿಯಸ್ತೇತಿ ಮಮೇಚ್ಛಾಸ್ತಿ ತತಸ್ತತ್ಕ್ಷಣಂ ಸ ಕುಷ್ಠಾತ್ ಮುಕ್ತಃ | 14 ಪಶ್ಚಾತ್ ಸ ತಮಾಜ್ಞಾಪಯಾಮಾಸ ಕಥಾಮಿಮಾಂ ಕಸ್ಮೈಚಿದ್ ಅಕಥಯಿತ್ವಾ ಯಾಜಕಸ್ಯ ಸಮೀಪಚ್ಛ ಗತ್ವಾ ಸ್ತಂ ದರ್ಶಯ, ಲೋಕೇಭ್ಯೋ ನಿಜಪರಿಷ್ಕೃತತ್ಸ್ಯ ಪ್ರಮಾಣದಾನಾಯ ಮೂಸಾಜ್ಞಾನುಸಾರೇಣ ದ್ರವ್ಯಮುತ್ಯುಜಸ್ವ ಚ | 15 ತಥಾಪಿ ಯೀಶೋಃ ಸುಖ್ಯಾತಿ ಬರ್ಹು ವ್ಯಾಪ್ತಮಾರೇಭೇ ಕಿಚ್ಚ ತಸ್ಯ ಕಥಾಂ ಶ್ರೋತುಂ ಸ್ವೀಯರೋಗೇಭ್ಯೋ ಮೋಕ್ತುಚ್ಛ ಲೋಕಾ ಆಜಗ್ಮುಃ | 16 ಅಥ ಸ ಪ್ರಾನ್ತರಂ ಗತ್ವಾ ಪ್ರಾರ್ಥಯಾಚ್ಛಕೇ | 17 ಅಪರಂಚ್ಛ ಏಕದಾ ಯೀಶುರುಪದಿಶತಿ, ಏತರ್ಹಿ ಗಾಲೀಲೈಹೂದಾಪ್ರದೇಶಯೋಃ

ಸರ್ವಗರೇಭ್ಯೋ ಯಿರೂಶಾಲಮಶ್ಚ ಕಿಯನ್ತಃ ಫಿರೂಶಿಲೋಕಾ ವ್ಯವಸ್ಥಾಪಕಾಶ್ಚ ಸಮಾಗತ್ಯ ತದನ್ವಿಕೇ ಸಮುಪವಿವಿಶುಃ, ತಸ್ಮಿನ್ ಕಾಲೇ ಲೋಕಾನಾಮಾರೋಗ್ಯಕಾರಣಾತ್ ಪ್ರಭೋಃ ಪ್ರಭಾವಃ ಪ್ರಚಕಾಶೇ | 18 ಪಶ್ಚಾತ್ ಕಿಯನ್ತೋ ಲೋಕಾ ಏಕಂ ಪಕ್ಷಾಘಾತಿನಂ ಖಟ್ಮಾಯಾಂ ನಿಧಾಯ ಯೀಶೋಃ ಸಮೀಪಮಾನೇತುಂ ಸಮ್ಮುಖೇ ಸ್ಥಾಪಯಿತುಷ್ಚ ವ್ಯಾಪ್ತಿಯನ್ತ | 19 ಕಿನ್ತು ಬಹುಜನಿವಹಸಮ್ಮಾಧಾತ್ ನ ಶಕ್ಯವನ್ನೋ ಗೃಹೋಪರಿ ಗತ್ವಾ ಗೃಹಪೃಷ್ಠಂ ಖನಿತ್ವಾ ತಂ ಪಕ್ಷಾಘಾತಿನಂ ಸಖಟ್ಟಂ ಗೃಹಮಧ್ಯೇ ಯೀಶೋಃ ಸಮ್ಮುಖೇ ಽವರೋಹಯಾಮಾಸುಃ | 20 ತದಾ ಯೀಶುಸ್ತೇಷಾಮ್ ಈದೃಶಂ ವಿಶ್ವಾಸಂ ವಿಲೋಕ್ಯ ತಂ ಪಕ್ಷಾಘಾತಿನಂ ವ್ಯಾಜಹಾರ, ಹೇ ಮಾನವ ತವ ಪಾಪಮಕ್ಷಮ್ಯತ | 21 ತಸ್ಮಾತ್ ಅಧ್ಯಾಪಕಾಃ ಫಿರೂಶಿನಶ್ಚ ಚಿತ್ರೈರಿತ್ಯಂ ಪ್ರಚಿನ್ವಿತವನ್ತಃ, ಏಷ ಜನ ಈಶ್ವರಂ ನಿನ್ವತಿ ಕೋಯಂ? ಕೇವಲಮೀಶ್ವರಂ ವಿನಾ ಪಾಪಂ ಕ್ಷನ್ತುಂ ಕಃ ಶಕ್ನೋತಿ? 22 ತದಾ ಯೀಶುಸ್ತೇಷಾಮ್ ಇತ್ಥಂ ಚಿನ್ತನಂ ವಿಧಿತ್ವಾ ತೇಭ್ಯೋಕಥಯದ್ ಯೂಯಂ ಮನೋಭಿಃ ಕುತೋ ವಿತರ್ಕಯಥ? 23 ತವ ಪಾಪಕ್ಷಮಾ ಜಾತಾ ಯದ್ವಾ ತ್ವಮುತ್ಥಾಯ ವ್ರಜ ಏತಯೋ ಮರ್ಥ್ಯೇ ಕಾ ಕಥಾ ಸುಕಥಾ? 24 ಕಿನ್ತು ಪೃಥಿವ್ಯಾಂ ಪಾಪಂ ಕ್ಷನ್ತುಂ ಮಾನವಸುತಸ್ಯ ಸಾಮರ್ಥ್ಯಮಸ್ತೀತಿ ಯಥಾ ಯೂಯಂ ಜ್ಞಾತುಂ ಶಕ್ಯಥ ತದರ್ಥಂ (ಸ ತಂ ಪಕ್ಷಾಘಾತಿನಂ ಜಗಾದ) ಉತ್ತಿಷ್ಠ ಸ್ವಶಯ್ಯಾಂ ಗೃಹೀತ್ವಾ ಗೃಹಂ ಯಾಹೀತಿ ತ್ವಾಮಾದಿತಾಮಿ | 25 ತಸ್ಮಾತ್ ಸ ತತ್ಕ್ಷಣಮ್ ಉತ್ಥಾಯ ಸರ್ವೇಷಾಂ ಸಾಕ್ಷಾತ್ ನಿಜಶಯನೀಯಂ ಗೃಹೀತ್ವಾ ಈಶ್ವರಂ ಧನ್ಯಂ ವದನ್ ನಿಜನಿವೇಶನಂ ಯಯೌ | 26 ತಸ್ಮಾತ್ ಸರ್ವೇ ವಿಸ್ಮಯ ಪ್ರಾಪ್ತಾ ಮನಃಸು ಭೀತಾಶ್ಚ ವಯಮದ್ಯಾಸಮ್ಯವಕಾರ್ಯಾಣ್ಯದರ್ಶಾಮ ಇತ್ಯುಕ್ತ್ವಾ ಪರಮೇಶ್ವರಂ ಧನ್ಯಂ ಪ್ರೋದಿತಾಃ | 27 ತತಃ ಪರಂ ಬಹಿರ್ಗಚ್ಛನ್ ಕರಸಇಯಸ್ಥಾನೇ ಲೇವಿನಾಮಾನಂ ಕರಸಇಯಕಂ ದೃಷ್ಟ್ವಾ ಯೀಶುಸ್ತುಮಭಿದಧೇ ಮಮ ಪಶ್ಯಾದೇಹಿ | 28 ತಸ್ಮಾತ್ ಸ ತತ್ಕ್ಷಣಾತ್ ಸರ್ವಂ ಪರಿತ್ಯಜ್ಯ ತಸ್ಯ ಪಶ್ಯಾದಿಯಾಯ | 29 ಅನನ್ತರಂ ಲೇವಿ ನಿಜಗೃಹೇ ತದರ್ಥಂ ಮಹಾಭೋಜ್ಯಂ ಚಕಾರ, ತದಾ ತ್ರೈಃ ಸಹಾನೇಕೇ ಕರಸಇಯಿನಸ್ತದನ್ಯಲೋಕಾಶ್ಚ ಭೋಕ್ತುಮುಪವಿವಿಶುಃ | 30 ತಸ್ಮಾತ್ ಕಾರಣಾತ್ ಚಣ್ಣಾಲಾನಾಂ ಪಾಪಿಲೋಕಾನಾಶ್ಚ ಸಜ್ಜೋ ಯೂಯಂ ಕುತೋ ಭಂಗ್ವೇ ಪಿವಥ ಚೇತಿ ಕಥಾಂ ಕಥಯಿತ್ವಾ ಫಿರೂಶಿನೋಽಧ್ಯಾಪಕಾಶ್ಚ ತಸ್ಯ ಶಿಷ್ಯೈಃ ಸಹ ವಾಗ್ಬಂಧಂ ಕರ್ತುಮಾರೇಭಿರೇ | 31 ತಸ್ಮಾತ್ ಯೀಶುಸ್ತಾನ್ ಪ್ರತ್ಯವೋಚದ್ ಅರೋಗಲೋಕಾನಾಂ ಚಿಕಿತ್ಸಕೇನ ಪ್ರಯೋಜನಂ ನಾಸ್ತಿ ಕಿನ್ತು ಸರೋಗಾಣಾಮೇವ | 32 ಅಹಂ ಧಾರ್ಮಿಕಾನ್ ಆಹ್ವಾತುಂ ನಾಗತೋಸ್ತಿ ಕಿನ್ತು ಮನಃ ಪರಾವರ್ತಯಿತುಂ ಪಾಪಿನ ಏವ | 33 ತತಸ್ತೇ ಪ್ರೋಚುಃ, ಯೋಹನಃ ಫಿರೂಶಿನಾಶ್ಚ ಶಿಷ್ಯಾ ವಾರಂವಾರಮ್ ಉಪವಸನ್ವಿ ಪ್ರಾರ್ಥಯನ್ತೇ ಚ ಕಿನ್ತು ತವ ಶಿಷ್ಯಾಃ ಕುತೋ ಭುಷ್ಣತೇ ಪಿವನ್ವಿ ಚ? 34 ತದಾ ಸ ತಾನಾಚಖ್ಯೌ ವರೇ ಸಜ್ಜೋ ತಿಷ್ಠತಿ ವರಸ್ಯ ಸಖಿಗಣಂ ಕಿಮುಪವಾಸಯಿತುಂ ಶಕ್ಯಥ? 35 ಕಿನ್ತು ಯದಾ ತೇಷಾಂ ನಿಕಟಾದ್ ವರೋ ನೇಷ್ಯತೇ ತದಾ ತೇ ಸಮುಪವತ್ಸ್ವನ್ತಿ | 36 ಸೋಪರಮಪಿ ದೃಷ್ಟ್ವಾನ್ತಂ ಕಥಯಾಮ್ಯಭೂವ ಪುರಾತನವಸ್ತ್ರೇ ಕೋಪಿ ನುತನವಸ್ತ್ರಂ ನ ಸೀವ್ಯತಿ ಯತಸ್ತೇನ ಸೇವನೇನ ಜೀರ್ಣವಸ್ತ್ರಂ ಛಿದ್ಯತೇ, ನೂತನಪುರಾತನವಸ್ತ್ರಯೋ ಮೇಲಶ್ಚ ನ ಭವತಿ | 37 ಪುರಾತನ್ಯಾಂ ಕುತ್ಯಾಂ ಕೋಪಿ ನುತನಂ ದ್ರಾಕ್ಷಾರಸಂ ನ ನಿಧಧಾತಿ, ಯತೋ ನವೀನದ್ರಾಕ್ಷಾರಸ್ಯ ತೇಜಸಾ ಪುರಾತನೀ ಕುತೂರ್ವಿದೀರ್ಯತೇ ತತೋ ದ್ರಾಕ್ಷಾರಸಃ ಪತತಿ ಕುತೂಶ್ಚ ನಶ್ಯತಿ | 38 ತತೋ ಹೇತೋ ನೂತನ್ಯಾಂ ಕುತ್ಯಾಂ ನವೀನದ್ರಾಕ್ಷಾರಸಃ ನಿಧಾತವ್ಯಸ್ತೇನೋಭಯಸ್ಯ ರಕ್ಷಾ ಭವತಿ | 39 ಅಪರಶ್ಚ ಪುರಾತನಂ ದ್ರಾಕ್ಷಾರಸಂ ಪೀತ್ವಾ ಕೋಪಿ ನೂತನಂ ನ ವಾಙ್ಮತಿ, ಯತಃ ಸ ವಕ್ತಿ ನೂತನಾತ್ ಪುರಾತನಮ್ ಪ್ರಶಸ್ತಮ್ |

6 ಅಚರಶ್ಚ ಪರ್ವಣೋ ದ್ವಿತೀಯದಿನಾತ್ ಪರಂ ಪ್ರಥಮವಿಶ್ರಾಮವಾರೇ ಶಸ್ತ್ರಕ್ಷೇತ್ರೇಣ ಯೀಶೋರ್ಗಮನಕಾಲೇ ತಸ್ಯ ಶಿಷ್ಯಾಃ ಕಣಿಶಂ ಛಿತ್ವಾ ಕರೇಷು ಮರ್ಧಯಿತ್ವಾ ಖಾದಿತುಮಾರೇಭಿರೇ | 2 ತಸ್ಮಾತ್ ಕಿಯನ್ತಃ ಫಿರೂಶಿನಸ್ತಾನವದನ್ ವಿಶ್ರಾಮವಾರೇ ಯತ್ ಕರ್ಮ ನ ಕರ್ತವ್ಯಂ ತತ್ ಕುತಃ ಕುರುಥ? 3 ಯೀಶುಃ ಪ್ರತ್ಯುಪಾಚ ದಾಯೂದ್ ತಸ್ಯ ಸಚ್ಚಿನಶ್ಚ ಕ್ಷುಧಾರ್ತಾಃ ಕಿಂ ಚಕ್ರುಃ ಸ ಕಥಮ್ ಈಶ್ವರಸ್ಯ ಮನ್ದಿರಂ ಪ್ರವಿಶ್ಯ 4 ಯೇ ದರ್ಶನೀಯಾಃ ಪೂಷಾ ಯಾಜಕಾನ್ ವಿನಾನ್ಯಸ್ಯ ಕಸ್ಯಾಪ್ಯಭೋಜನೀಯಾಸ್ತಾನಾನೀಯ ಸ್ವಯಂ ಬುಭಜೇ ಸಜ್ಜಿಭ್ಯೋಪಿ ದದೌ ತತ್ ಕಿಂ ಯುಷ್ಣಾಭಿಃ ಕದಾಪಿ ನಾಪಾತಿ? 5 ಪಶ್ಚಾತ್ ಸ ತಾನವದತ್ ಮನುಜಸುತೋ ವಿಶ್ರಾಮವಾರಸ್ಯಾಪಿ ಪ್ರಭು ಭವತಿ | 6 ಅನನ್ತರಮ್ ಅನ್ಯವಿಶ್ರಾಮವಾರೇ ಸ ಭಜನಗೇಹಂ ಪ್ರವಿಶ್ಯ ಸಮುಪದಿಶತಿ | ತದಾ ತತ್ಕ್ಲಾನೇ ಶುಷ್ಕದಕ್ಷಿಣಕರ ಏಕಃ ಪುಮಾನ್ ಉಪತಸ್ತವಾನ್ | 7 ತಸ್ಮಾತ್ ಅಧ್ಯಾಪಕಾಃ ಫಿರೂಶಿನಶ್ಚ ತಸ್ಮಿನ್ ದೋಷಮಾರೋಪಯಿತುಂ ಸ ವಿಶ್ರಾಮವಾರೇ ತಸ್ಯ ಸ್ವಾಸ್ಥ್ಯಂ ಕರೋತಿ ನವೇತಿ ಪ್ರತೀಕ್ಷಿತುಮಾರೇಭಿರೇ | 8 ತದಾ ಯೀಶುಸ್ತೇಷಾಂ ಚಿನ್ತಾಂ ವಿಧಿತ್ವಾ ತಂ ಶುಷ್ಕಕರಂ ಪುಮಾಂಸಂ ಪ್ರೋವಾಚ, ತ್ವಮುತ್ಥಾಯ ಮಧ್ಯಸ್ಥಾನೇ ತಿಷ್ಠ | 9

ತಸ್ಮಾತ್ ತಸ್ಮಿನ್ ಉತ್ಥಿತವತಿ ಯೀಶುಸ್ತಾನ್ ವ್ಯಾಜಹಾರ, ಯುಷ್ಮಾನ್ ಇಮಾಂ ಕಥಾಂ ಪೃಚ್ಛಾಮಿ, ವಿಶ್ವಾಮವಾರೀ ಹಿತಮ್ ಅಹಿತಂ ವಾ, ಪ್ರಾಣರಕ್ಷಣಂ ಪ್ರಾಣನಾಶನಂ ವಾ, ಏತೇಷಾಂ ಕಿಂ ಕರ್ಮಕರಣೀಯಮ್? 10 ಪಶ್ಚಾತ್ ಚತುರ್ದಿಕ್ಷು ಸರ್ವಾನ್ ವಿಲೋಕ್ಯ ತಂ ಮಾನವಂ ಬಭಾಷೇ, ನಿಜಕರಂ ಪ್ರಸಾರಯ; ತತಸ್ತೇನ ತಥಾ ಕೃತ ಇತರಕರವತ್ ತಸ್ಯ ಹಸ್ತಃ ಸ್ಪರ್ಶೋಭವತ್ | 11 ತಸ್ಮಾತ್ ತೇ ಪ್ರಚಣ್ಣಕೋಪಾನ್ವಿತಾ ಯೀಶುಂ ಕಿಂ ಕರಿಷ್ಯಂತಿ ಪರಸ್ಪರಂ ಪ್ರಮನ್ವಿತಾಃ | 12 ತತಃ ಪರಂ ಸ ಪರ್ವತಮಾರುಹ್ಯೇಶ್ವರಮುದಿಶ್ಯ ಪ್ರಾರ್ಥಯಮಾನಃ ಕೃತ್ವಾಂ ರಾತ್ರಿಂ ಯಾಪಿತವಾನ್ | 13 ಅಥ ದಿನೇ ಸತಿ ಸ ಸರ್ವಾನ್ ಶಿಷ್ಯಾನ್ ಆಹೂತವಾನ್ ತೇಷಾಂ ಮಧ್ಯೇ 14 ಪಿತರನಾಮ್ನಾ ಖ್ಯಾತಃ ಶಿಮೋನ್ ತಸ್ಯ ಭ್ರಾತಾ ಅನ್ವಿಯಶ್ಚ ಯಾಕೂಬ್ ಯೋಹನ್ ಚ ಫಿಲಿಪ್ ಬರ್ಥಲಮಯಶ್ಚ 15 ಮಧಿಃ ಧೋಮಾ ಅಲ್ಫಿಯಸ್ಯ ಪುತ್ರೋ ಯಾಕೂಬ್ ಜ್ಜಲನ್ತನಾಮ್ನಾ ಖ್ಯಾತಃ ಶಿಮೋನ್ 16 ಚ ಯಾಕೂಬೋ ಭ್ರಾತಾ ಯಿಹೂದಾಶ್ಚ ತಂ ಯಃ ಪರಕರೇಷು ಸಮರ್ಪಯಿಷ್ಯತಿ ಸ ಈಷ್ಯರೀಯೋತೀಯಯಿಹೂದಾಶ್ಚೈತಾನ್ ದ್ವಾದಶ ಜನಾನ್ ಮನೋನೀತಾನ್ ಕೃತ್ವಾ ಸ ಜಗ್ರಾಹ ತಥಾ ಪ್ರೇರಿತ ಇತಿ ತೇಷಾಂ ನಾಮ ಚಕಾರ | 17 ತತಃ ಪರಂ ಸ ತೈಃ ಸಹ ಪರ್ವತಾದವರುಹ್ಯ ಉಪತ್ಯಕಾಯಾಂ ತಸ್ಥೌ ತತಸ್ತಸ್ಯ ಶಿಷ್ಯಸಂಖ್ಯೇ ಯಿಹೂದಾದೇಶಾದ್ ಯಿರೂಶಾಲಮಶ್ಚ ಸೋರಃ ಸೀದೋನಶ್ಚ ಜಲಧೇ ರೋಧಸೋ ಜನನಿಹಾಶ್ಚ ಏತ್ಯ ತಸ್ಯ ಕಥಾಶ್ರವಣಾರ್ಥಂ ರೋಗಮುಕ್ತಾರ್ಥ ಇತ್ಯ ಸಮೀಪೇ ತಸ್ಯಃ | 18 ಅಮೇಧ್ಯಭೂತಗ್ರಸ್ತಾಶ್ಚ ತನ್ನಿಕಟಮಾಗತ್ಯ ಸ್ವಾಸ್ಥ್ಯಂ ಪ್ರಾಪುಃ | 19 ಸರ್ವೇಷಾಂ ಸ್ವಾಸ್ಥ್ಯಕರಣಶ್ರಭಾವಸ್ಯ ಪ್ರಕಾಶಿತತ್ವಾತ್ ಸರ್ವೇ ಲೋಕಾ ಏತ್ಯ ತಂ ಸ್ಪಷ್ಟಂ ಯೇತಿರೇ | 20 ಪಶ್ಚಾತ್ ಸ ಶಿಷ್ಯಾನ್ ಪ್ರತಿ ದೃಷ್ಟಿಂ ಕುತ್ವಾ ಜಗಾದ, ಹೇ ದರಿದ್ರಾ ಯೂಯಂ ಧನ್ಯಾ ಯತ ಈಶ್ವರೀಯೇ ರಾಜ್ಯೇ ವೋಽಧಿಕಾರೋಽಸ್ಮಿ | 21 ಹೇ ಅಧುನಾ ಕ್ಷುದಿತಲೋಕಾ ಯೂಯಂ ಧನ್ಯಾ ಯತೋ ಯೂಯಂ ತರ್ಪ್ಸಥಃ; ಹೇ ಇಹ ರೋದಿನೋ ಜನಾ ಯೂಯಂ ಧನ್ಯಾ ಯತೋ ಯೂಯಂ ಹಸಿಷ್ಯಥ | 22 ಯದಾ ಲೋಕಾ ಮನುಷ್ಯಸೂನೋ ನಾರ್ಮಹೇತೋ ಯುರ್ಷ್ಯಾನ್ ಋತೀಯಿಷ್ಯಂತೇ ಪೃಥಕ್ ಕೃತ್ವಾ ನಿಂದಿಷ್ಯಂತಿ, ಅಧಮಾನಿವ ಯುಷ್ಮಾನ್ ಸ್ತಸಮೀಪಾದ್ ದೂರೀಕರಿಷ್ಯಂತಿ ಚ ತದಾ ಯೂಯಂ ಧನ್ಯಾಃ | 23 ಸ್ವರ್ಗೇ ಯುಷ್ಮಾಕಂ ಯಥೇಷ್ಟಂ ಫಲಂ ಭವಿಷ್ಯತಿ, ಏತದರ್ಥಂ ತಸ್ಮಿನ್ ದಿನೇ ಪ್ರೋಲ್ಲಸತ ಆನಂದೇನ ನೃತ್ಯತ ಚ, ತೇಷಾಂ ಪೂರ್ವಪುರುಷಾಶ್ಚ ಭವಿಷ್ಯದ್ವಾದಿನಃ ಪ್ರತಿ ತಥೈವ ವ್ಯವಾಹರನ್ | 24 ಕಿನ್ತು ಹಾ ಹಾ ಧನವನ್ನೋ ಯೂಯಂ ಸುಖಂ ಪ್ರಾಪ್ನುತ | ಹನ್ಯ ಪರಿತ್ಯಾ ಯೂಯಂ ಕ್ಷುಧಿತಾ ಭವಿಷ್ಯಥ; 25 ಇಹ ಹಸನ್ನೋ ಯೂಯಂ ವತ ಯುಷ್ಮಾಭಿಃ ಶೋಚಿತವ್ಯಂ ರೋದಿತವ್ಯಚ್ಚ | 26 ಸರ್ವೈಲಾಕೈ ಯುರ್ಷ್ಯಾಕಂ ಸುಖ್ಯಾತೌ ಕೃತಾಯಾಂ ಯುಷ್ಮಾಕಂ ದುರ್ಗತಿ ಭವಿಷ್ಯತಿ ಯುಷ್ಮಾಕಂ ಪೂರ್ವಪುರುಷಾ ಮೃಷಾಭವಿಷ್ಯದ್ವಾದಿನಃ ಪ್ರತಿ ತದ್ವತ್ ಕೃತವನ್ತಃ | 27 ಹೇ ಶೋತಾರೋ ಯುಷ್ಮಭ್ಯಮಹಂ ಕಥಯಾಮಿ, ಯೂಯಂ ಶತ್ರುಷು ಪ್ರೀಯದ್ಧಂ ಯೇ ಚ ಯುಷ್ಮಾನ್ ದ್ವಿಷಂತಿ ತೇಷಾಮಪಿ ಹಿತಂ ಕುರುತ | 28 ಯೇ ಚ ಯುಷ್ಮಾನ್ ಶಪಂತಿ ತೇಭ್ಯ ಆಶಿಷಂ ದತ್ತ ಯೇ ಚ ಯುಷ್ಮಾನ್ ಅವಮನ್ಯಂತೇ ತೇಷಾಂ ಮಜ್ಜಲಂ ಪ್ರಾರ್ಥಯದ್ಧಂ | 29 ಯದಿ ಕಶ್ಚಿತ್ ತವ ಕಪೋಲೇ ಚಪೇಟಾಘಾತಂ ಕರೋತಿ ತರ್ಹಿ ತಂ ಪ್ರತಿ ಕಪೋಲಮ್ ಅನ್ಯಂ ಪರಾವರ್ತೃ ಸಮ್ಮುಖೀಕುರು ಪುನಶ್ಚ ಯದಿ ಕಶ್ಚಿತ್ ತವ ಗಾತ್ರೀಯವಸ್ತ್ರಂ ಹರತಿ ತರ್ಹಿ ತಂ ಪರಿಧೇಯವಸ್ತ್ರಮ್ ಅಪಿ ಗ್ರಹೀತುಂ ಮಾ ವಾರಯ | 30 ಯಸ್ವಾನ್ ಯಾಚತೇ ತಸ್ಮೈ ದೇಹಿ, ಯಶ್ಚ ತವ ಸಮ್ವತ್ತಿಂ ಹರತಿ ತಂ ಮಾ ಯಾಚಸ್ಯ | 31 ಪರೇಭ್ಯಃ ಸ್ವಾನ್ ಪ್ರತಿ ಯಥಾಚರಣಮ್ ಅಪೇಕ್ಷದ್ವೇ ಪರಾನ್ ಪ್ರತಿ ಯೂಯಮಪಿ ತಥಾಚರತ | 32 ಯೇ ಜನಾ ಯುಷ್ಮಾಸು ಪ್ರೀಯಂತೇ ಕೇವಲಂ ತೇಷು ಪ್ರೀಯಮಾಣೇಷು ಯುಷ್ಮಾಕಂ ಕಿಂ ಫಲಂ? ಪಾಪಿಲೋಕಾ ಅಪಿ ಸ್ನೇಷು ಪ್ರೀಯಮಾಣೇಷು ಪ್ರೀಯಂತೇ | 33 ಯದಿ ಹಿತಕಾರಿಣ ಏವ ಹಿತಂ ಕುರುಥ ತರ್ಹಿ ಯುಷ್ಮಾಕಂ ಕಿಂ ಫಲಂ? ಪಾಪಿಲೋಕಾ ಅಪಿ ತಥಾ ಕುರ್ವಂತಿ | 34 ಯೇಭ್ಯಃ ಋಣಪರಿಶೋಧಸ್ಯ ಪ್ರಾಪ್ತಿಪ್ರತ್ಯಾಶಾಸ್ಯೇ ಕೇವಲಂ ತೇಷು ಋಣೇ ಸಮರ್ಪಿತೇ ಯುಷ್ಮಾಕಂ ಕಿಂ ಫಲಂ? ಪುನಃ ಪ್ರಾಪ್ತಾಶಯಾ ಪಾಪಿಲೋಕಾ ಅಪಿ ಪಾಪಿಜನೇಷು ಋಣಮ್ ಅರ್ಪಯಂತಿ | 35 ಅತೋ ಯೂಯಂ ರಿಪುಷ್ಯಪಿ ಪ್ರೀಯದ್ಧಂ, ಪರಹಿತಂ ಕುರುತ ಚ; ಪುನಃ ಪ್ರಾಪ್ತಾಶಾಂ ತೃಕ್ತಾಃ ಋಣಮರ್ಪಯತ, ತಥಾ ಕೃತೇ ಯುಷ್ಮಾಕಂ ಮಹಾಫಲಂ ಭವಿಷ್ಯತಿ, ಯೂಯಂ ಇವರ್ವಪ್ರಧಾನಸ್ಯ ಸನ್ನಾನಾ ಇತಿ ಖ್ಯಾತಿಂ ಪ್ರಾಪ್ಸ್ಯಥ, ಯತೋ ಯುಷ್ಮಾಕಂ ಪಿತಾ ಕೃತಘ್ನಾನಾಂ ದುರ್ವತ್ಸಾನಾ ಇತಿ ಹಿತಮಾಚರತಿ | 36 ಅತ ಏವ ಸ ಯಥಾ ದಯಾಲು ಯೂಯಮಪಿ ತಾದೃಶಾ ದಯಾಲವೋ ಭವತ | 37 ಅಪರ ಇವ ಪರಾನ್ ದೋಷಿಣೋ ಮಾ ಕುರುತ ತಸ್ಮಾದ್ ಯೂಯಂ ದೋಷೀಕೃತಾ ನ ಭವಿಷ್ಯಥ; ಅದಣ್ಣಾನ್ ಮಾ ದಣ್ಣಯತ ತಸ್ಮಾದ್ ಯೂಯಮಪಿ ದಣ್ಣಂ ನ ಪ್ರಾಪ್ಸ್ಯಥ; ಪರೇಷಾಂ ದೋಷಾನ್ ಕ್ಷಮದ್ಧಂ ತಸ್ಮಾದ್ ಯುಷ್ಮಾಕಮಪಿ ದೋಷಾಃ ಕ್ಷಮಿಷ್ಯಂತೇ | 38 ದಾನಾನಿದತ್ತ ತಸ್ಮಾದ್ ಯೂಯಂ ದಾನಾನಿ ಪ್ರಾಪ್ಸ್ಯಥ, ವರ ಇಲೋಕಾಃ ಪರಿಮಾಣಪ್ರಾತಂ ಪ್ರದಲಯ್ತು ಸ ಇಲ್ಲು ಪ್ರೋ ಇಲ್ಲು ಪರಿಪೂರ್ಯ್ತು ಯುಷ್ಮಾಕಂ ಕ್ರೋಡೇಷು ಸಮರ್ಪಯಿಷ್ಯಂತಿ; ಯೂಯಂ ಯೇನ ಪರಿಮಾಣೇನ ಪರಿಮಾಧ

ತೇನೈವ ಪರಿಮಾಣೇನ ಯುಷ್ಮತ್ಕೃತೇ ಪರಿಮಾಸ್ಯತೇ | 39 ಅಥ ಸ ತೇಭ್ಯೋ ದೃಷ್ಟಾನ್ತಕಥಾಮಕಥಯತ್, ಅನ್ನೋ ಜನಃ ಕಿಮನ್ಧಂ ಪನ್ನಾನಂ ದರ್ಶಯಿತುಂ ಶಕ್ನೋತಿ? ತಸ್ಮಾದ್ ಉಭಾವಪಿ ಕಿಂ ಗರ್ತೇ ನ ಪತಿಷ್ಯತಃ? 40 ಗುರೋಃ ಶಿಷ್ಯೋ ನ ಶ್ರೇಷ್ಠಃ ಕಿನ್ಯು ಶಿಷ್ಯೇ ಸಿದ್ಧೇ ಸತಿ ಸ ಗುರುತುಲ್ಯೋ ಭವಿತುಂ ಶಕ್ನೋತಿ | 41 ಅಪರಂಜಿ ತ್ವಂ ಸ್ವಚಕ್ಷುಷಿ ನಾಸಾಮ್ ಅದೃಷ್ಟ್ವಾ ತವ ಭ್ರಾತುಶ್ಚಕ್ಷುಷಿ ಯತ್ಕೃಣಮಸ್ತಿ ತದೇವ ಕುತಃ ಪಶ್ಯಮಿ? 42 ಸ್ವಚಕ್ಷುಷಿ ಯಾ ನಾಸಾ ವಿದ್ಯತೇ ತಾಮ್ ಅಜ್ಞಾತ್ಯಾ ಭ್ರಾತೃಸ್ಯವ ನೇತ್ರಾತ್ ತ್ಯಣಂ ಬಹಿಃ ಕರೋಮೀತಿ ವಾಕ್ಯಂ ಭ್ರಾತರಂ ಕಥಂ ವಕ್ತುಂ ಶಕ್ನೋಷಿ? ಹೇ ಕಪಟಿನ್ ಪೂರ್ವಂ ಸ್ವನಯನಾತ್ ನಾಸಾಂ ಬಹಿಃ ಕುರು ತತೋ ಭ್ರಾತುಶ್ಚಕ್ಷುಷಸ್ಸಣಂ ಬಹಿಃ ಕರ್ತುಂ ಸುದೃಷ್ಟಿಂ ಪ್ರಾಪ್ಸ್ಯಸಿ | 43 ಅನ್ಯಜ್ಞ ಉತ್ತಮಸ್ವರೂಃ ಕದಾಪಿ ಫಲಮನುತ್ರಮಂ ನ ಫಲತಿ, ಅನುತ್ರಮತರುಶ್ಚ ಫಲಮುತ್ರಮಂ ನ ಫಲತಿ ಕಾರಣಾದತಃ ಫಲೈಸ್ತರವೋ ಜ್ಞಾಯಂತೇ | 44 ಕಣ್ವಿಪಾದಪಾತ್ ಕೋಪಿ ಉಡುಮ್ಕರಫಲಾನಿ ನ ಪಾತಯತಿ ತಥಾ ಶೃಗಾಲಕೋಲವಿಪ್ರಾದಪಿ ಕೋಪಿ ದ್ರಾಕ್ಷಾಫಲಂ ನ ಪಾತಯತಿ | 45 ತದ್ವತ್ ಸಾಧುಲೋಕೋಽನ್ಯಃಕರಣರೂಪಾತ್ ಸುಭಾಣ್ಡಾಗಾರಾದ್ ಉತ್ತಮಾನಿ ದ್ರವ್ಯಾಣಿ ಬಹಿಃ ಕರೋತಿ, ದುಷ್ಟೋ ಲೋಕಶ್ಚಾನ್ಯಃಕರಣರೂಪಾತ್ ಕುಭಾಣ್ಡಾಗಾರಾತ್ ಕುತ್ಸಿತಾನಿ ದ್ರವ್ಯಾಣಿ ನಿರ್ಗಮಯತಿ ಯತೋಽನ್ಯಃಕರಣಾನಾಂ ಪೂರ್ಣಭಾವಾನುರೂಪಾಣಿ ವಚಾಸಿ ಮುಖಾನ್ನಿರ್ಗಚ್ಛಂತಿ | 46 ಅಪರಂಜಿ ಮಮಾಜ್ಞಾನುರೂಪಂ ನಾಚರಿತ್ವಾ ಕುತೋ ಮಾಂ ಪ್ರಭೋ ಪ್ರಭೋ ಇತಿ ವದಥ? 47 ಯಃ ಕಶ್ಚಿನ್ ಮಮ ನಿಕಟಿಮ್ ಆಗತ್ಯ ಮಮ ಕಥಾ ನಿಶಮ್ಯ ತದನುರೂಪಂ ಕರ್ಮ್ಯ ಕರೋತಿ ಸ ಕಸ್ಯ ಸದೃಶೋ ಭವತಿ ತದಹಂ ಯುಷ್ಮಾನ್ ಜ್ಞಾಪಯಾಮಿ | 48 ಯೋ ಜನೋ ಗಭೀರಂ ಖನಿತ್ವಾ ಪಾಷಾಣಸ್ಥಲೇ ಭಿತ್ತಿಂ ನಿರ್ಮಾಯ ಸ್ವಗೃಹಂ ರಚಯತಿ ತೇನ ಸಹ ತಸ್ಯೋಪಮಾ ಭವತಿ; ಯತ ಆಪ್ಲಾವಿಜಲಮೇತ್ಯ ತಸ್ಯ ಮೂಲೇ ವೇಗೇನ ವಹದಪಿ ತದ್ಧೇಹಂ ಲಾಡಯಿತುಂ ನ ಶಕ್ನೋತಿ ಯತಸ್ಯಸ್ಯ ಭಿತ್ತಿಃ ಪಾಷಾಣೋಪರಿ ತಿಷ್ಠತಿ | 49 ಕಿನ್ಯು ಯಃ ಕಶ್ಚಿನ್ ಮಮ ಕಥಾಃ ಶ್ರುತ್ವಾ ತದನುರೂಪಂ ನಾಚರತಿ ಸ ಭಿತ್ತಿಂ ವಿನಾ ಮೃದುಪರಿ ಗೃಹನಿರ್ಮಾತ್ರಾ ಸಮಾನೋ ಭವತಿ; ಯತ ಆಪ್ಲಾವಿಜಲಮಾಗತ್ಯ ವೇಗೇನ ಯದಾ ವಹತಿ ತದಾ ತದ್ಗೃಹಂ ಪತತಿ ತಸ್ಯ ಮಹತ್ ಪತನಂ ಜಾಯತೇ |

7 ತತಃ ಪರಂ ಸ ಲೋಕಾನಾಂ ಕರ್ಣಗೋಚರೇ ತಾನ್ ಸರ್ವಾನ್ ಉಪದೇಶಾನ್ ಸಮಾಪ್ಯ ಯದಾ ಕರ್ಪನಾಹೂಮ್ನುರಂ ಪ್ರವಿಶತಿ 2 ತದಾ ಶತಸೇನಾಪತೇಃ ಪ್ರಿಯದಾಸ ಏಕೋ ಮೃತಕಲ್ಪಃ ಪೀಡಿತ ಅಸೀತ್ | 3 ಅತಃ ಸೇನಾಪತಿ ಯೀರ್ಶೋ ವಾರ್ತಾನ್ ನಿಶಮ್ಯ ದಾಸಸ್ಯಾರೋಗ್ಯಕರಣಾಯ ತಸ್ಯಾಗಮನಾರ್ಥಂ ವಿನಯಕರಣಾಯ ಯಿಹೂದೀಯಾನ್ ಕಿಯತಃ ಪ್ರಾಚಃ ಪ್ರೇಷಯಾಮಾಸ | 4 ತೇ ಯೀಶೋರನಿಕಂ ಗತ್ವಾ ವಿನಯಾತಿಶಯಂ ವಕ್ತುಮಾರೋಭಿರೇ, ಸ ಸೇನಾಪತಿ ಭವತೋನುಗೃಹಂ ಪ್ರಾಪ್ತಮ್ ಅರ್ಹತಿ | 5 ಯತಃ ಸೋಸ್ಮಜ್ಞಾತೀಯೇಷು ಲೋಕೇಷು ಪ್ರೀಯತೇ ತಥಾಸ್ಮತ್ಕೃತೇ ಭಜನಗೇಹಂ ನಿರ್ಮಿತವಾನ್ | 6 ತಸ್ಮಾದ್ ಯೀಶುಸ್ತಃ ಸಹ ಗತ್ವಾ ನಿವೇಶನಸ್ಯ ಸಮೀಪಂ ಪ್ರಾಪ, ತದಾ ಸ ಶತಸೇನಾಪತಿ ವರ್ಷಮಾಣವಾಕ್ಯಂ ತಂ ವಕ್ತುಂ ಬನ್ನೂನ್ ಪ್ರಾಹಿಣೋತ್ | ಹೇ ಪ್ರಭೋ ಸ್ವಯಂ ಶ್ರಮೋ ನ ಕರ್ತವ್ಯೋ ಯದ್ ಭವತಾ ಮದ್ಧೇಹಮದ್ಧೇ ಪಾದಾರ್ಪಣಂ ಕ್ರಿಯೇತ ತದಪ್ಯಹಂ ನಾರ್ಹಾಮಿ, 7 ಕಿಇಶ್ಚಾಹಂ ಭವತ್ಸಮೀಪಂ ಯಾತುಮಪಿ ನಾತ್ಮಾನಂ ಯೋಗ್ಯಂ ಬುದ್ಧವಾನ್, ತತೋ ಭವಾನ್ ವಾಕ್ಯಮಾತ್ರಂ ವದತು ತೇನೈವ ಮಮ ದಾಸಃ ಸ್ತಸ್ಯೋ ಭವಿಷ್ಯತಿ | 8 ಯಸ್ಮಾದ್ ಅಹಂ ಪರಾಧೀನೋಪಿ ಮಮಾಧೀನಾ ಯಾಃ ಸೇನಾಃ ಸನ್ನಿ ತಾಸಾಮ್ ಏಕಜನಂ ಪ್ರತಿ ಯಾಹೀತಿ ಮಯಾ ಪ್ರೋಕ್ಷೇ ಸ ಯಾತಿ; ತದನ್ಯಂ ಪ್ರತಿ ಆಯಾಹೀತಿ ಪ್ರೋಕ್ಷೇ ಸ ಆಯಾತಿ; ತಥಾ ನಿಜದಾಸಂ ಪ್ರತಿ ಏತತ್ ಕುರ್ವಿತಿ ಪ್ರೋಕ್ಷೇ ಸ ತದೇವ ಕರೋತಿ | 9 ಯೀಶುರಿದಂ ವಾಕ್ಯಂ ಶ್ರುತ್ವಾ ವಿಸ್ಮಯಂ ಯಯೌ, ಮುಖಂ ಪರಾವರ್ತ್ಯ ಪಶ್ಚಾದ್ವರ್ತಿನೋ ಲೋಕಾನ್ ಬಭಾಷೇ ಚ, ಯುಷ್ಮಾನಹಂ ವದಾಮಿ ಇಷಾಯೀಲೋ ವಂಶಮದ್ಧೇಪಿ ವಿಶ್ವಾಸಮೀದ್ಯಶಂ ನ ಪ್ರಾಪ್ತವಂ | 10 ತತಸ್ತೇ ಪ್ರೇಷಿತಾ ಗೃಹಂ ಗತ್ವಾ ತಂ ಪೀಡಿತಂ ದಾಸಂ ಸ್ವಸ್ಥಂ ದದೃಶುಃ | 11 ಪರೇಃಹನಿ ಸ ನಾಯೀನಾಖ್ಯಂ ನಗರಂ ಜಗಾಮ ತಸ್ಯಾನೇಕೇ ಶಿಷ್ಯಾ ಅನ್ಯೇ ಚ ಲೋಕಾಸ್ತೇನ ಸಾರ್ಧಂ ಯಯುಃ | 12 ತೇಷು ತನ್ನಗರಸ್ಯ ದ್ವಾರಸನ್ನಿಧಿಂ ಪ್ರಾಪ್ತೇಷು ಕಿಯನ್ನೋ ಲೋಕಾ ಏಕಂ ಮೃತಮನುಜಂ ವಹನ್ನೋ ನಗರಸ್ಯ ಬಹಿಯಾನ್ವಿ, ಸ ತನ್ನಾತುರೇಕಪುತ್ರಸ್ಯನ್ಮಾತಾ ಚ ವಿಧವಾ; ತಯಾ ಸಾರ್ಧಂ ತನ್ನಗರೀಯಾ ಬಹವೋ ಲೋಕಾ ಆಸನ್ | 13 ಪ್ರಭುಸ್ತಾಂ ವಿಲೋಕ್ಯ ಸಾನುಕಮ್ಪಃ ಕಥಯಾಮಾಸ, ಮಾ ರೋದೀಃ | ಸ ಸಮೀಪಮಿತ್ಯಾ ಖಟ್ಟಾಂ ಪಸ್ವರ್ಶ ತಸ್ಮಾದ್ ವಾಹಕಾಃ ಸ್ಥಗಿತಾಸ್ತಮ್ಯುಃ; 14 ತದಾ ಸ ಉವಾಚ ಹೇ ಯುವಮನುಷ್ಯ ತ್ವಮುತ್ಪಿಷ್ಯ ತ್ವಾಮಹಮ್ ಅಜ್ಞಾಪಯಾಮಿ | 15 ತಸ್ಮಾತ್ ಸ ಮೃತೋ ಜನಸೃತ್ತಣಮಿತ್ಯಾಯ ಕಥಾಂ ಪ್ರಕಥಿತಃ; ತತೋ ಯೀಶುಸ್ತಸ್ಯ ಮಾತರಿ ತಂ ಸಮರ್ಪಯಾಮಾಸ | 16 ತಸ್ಮಾತ್ ಸರ್ವೇ ಲೋಕಾಃ ಶಶಜ್ಜೀರೇ; ಏಕೋ ಮಹಾಭವಿಷ್ಯದ್ವಾದೀ ಮದ್ಧೇಽಸ್ಮಾಕಮ್ ಸಮುದ್ಯೌತ್, ಈಶ್ವರಶ್ಚ ಸ್ವಲೋಕಾನನ್ಯಗೃಹ್ಣಾತ್ ಕಥಾಮಿಮಾಂ

ಕಥೆಯಿತ್ತು ಈಶ್ವರಂ ಧನ್ಯಂ ಜಗದುಃ | 17 ತತಃ ಪರಂ ಸಮಸ್ತಂ ಯಿಹೂದಾದೇಶಂ ತಸ್ಯ ಚತುರ್ದಿಕ್ಸ್ಯದೇಶಃ ತಸ್ಯೈತತ್ಕೀರ್ತಿ
 ವ್ಯಾಪನಶೇ | 18 ತತಃ ಪರಂ ಯೋಹನಃ ಶಿಷ್ಯೇಷು ತಂ ತದ್ವೃತ್ತಾಂತಂ ಜ್ಞಾಪಿತವತ್ಸು 19 ಸ ಸ್ವಶಿಷ್ಯಾಣಾಂ ದ್ವೌ ಜನಾವಾಹೂಯ
 ಯೀಶುಂ ಪ್ರತಿ ವಕ್ಷ್ಯಮಾಣಂ ವಾಕ್ಯಂ ವಕ್ತುಂ ಪ್ರೇಷಯಾಮಾಸ, ಯಸ್ಯಾಗಮನಮ್ ಅಪೇಕ್ಷ್ಯ ತಿಷ್ಠಾಮೋ ವಯಂ ಕಿಂ ಸ ಏವ
 ಜನಸ್ತಂ? ಕಿಂ ವಯಮನ್ಯಮಪೇಕ್ಷ್ಯ ಸ್ಥಾಸ್ಯಾಮಃ? 20 ಪಶ್ಚಾತ್ತೈ ಮಾನವೌ ಗತ್ವಾ ಕಥಯಾಮಾಸತುಃ, ಯಸ್ಯಾಗಮನಮ್
 ಅಪೇಕ್ಷ್ಯ ತಿಷ್ಠಾಮೋ ವಯಂ, ಕಿಂ ಸಏವ ಜನಸ್ತಂ? ಕಿಂ ವಯಮನ್ಯಮಪೇಕ್ಷ್ಯ ಸ್ಥಾಸ್ಯಾಮಃ? ಕಥಾಮಿಮಾಂ ತುಭ್ಯಂ
 ಕಥಯಿತುಂ ಯೋಹನ್ ಮಜ್ಜಕ ಆವಾಂ ಪ್ರೇಷಿತವಾನ್ | 21 ತಸ್ಮಿನ್ ದಕ್ಷೇ ಯೀಶೂರೋಗೀಣೋ ಮಹಾವ್ಯಾಧಿಮತೋ
 ದುಷ್ಕಭೂತಗ್ರಸ್ತಾಂಶ್ಚ ಬಹೂನ್ ಸ್ವಸ್ಥಾನ್ ಕೃತ್ವಾ ಅನೇಕಾನ್ಯೇಭ್ಯಶ್ಚಕ್ಷಂಷಿ ದತ್ತಾಶ್ಚ ಪ್ರತ್ಯುಪಾಚ, 22 ಯುವಾಂ ಪ್ರಜತಮ್ ಅನ್ಯಾ
 ನೇತಾಣಿ ಖಿನ್ನಾಶ್ಚರಣಾನಿ ಚ ಪ್ರಾಪ್ಸುವನ್ನಿ, ಕುಷ್ಠಿಣಃ ಪರಿಷ್ಪ್ರಿಯನ್ನೇ, ಬಧಿರಾಃ ಶ್ರವಣಾನಿ ಮೃತಾಶ್ಚ ಜೀವನಾನಿ ಪ್ರಾಪ್ಸುವನ್ನಿ,
 ದರಿದ್ರಾಣಾಂ ಸಮೀಪೇಷು ಸುಸಂವಾದಾಃ ಪ್ರಚಾರ್ಯತೇ, ಯಂ ಪ್ರತಿ ವಿಘ್ನಸ್ವರೂಪೋಹಂ ನ ಭವಾಮಿ ಸ ಧನ್ಯಃ, 23
 ಏತಾನಿ ಯಾನಿ ಪಶ್ಯಥಃ ಶ್ರುಣುಥಶ್ಚ ತಾನಿ ಯೋಹನಂ ಜ್ಞಾಪಯತಮ್ | 24 ತಯೋ ದೂರ್ತಯೋ ಗತಯೋಃ ಸತೋ
 ಯೋಹನಿ ಸ ಲೋಕಾನ್ ವಕ್ತುಮಪಚಕ್ರಮೇ, ಯೂಯಂ ಮಧ್ಯೇಪ್ರಾನ್ತರಂ ಕಿಂ ದ್ರಷ್ಟುಂ ನಿರಗಮತ? ಕಿಂ ವಾಯುನಾ
 ಕಮ್ಪಿತಂ ನದಂ? 25 ಯೂಯಂ ಕಿಂ ದ್ರಷ್ಟುಂ ನಿರಗಮತ? ಕಿಂ ಸೂಕ್ಷ್ಮವಸ್ತ್ರಪರಿಧಾಯಿನಂ ಕಮಪಿ ನರಂ? ಕಿನ್ನು ಯೇ
 ಸೂಕ್ಷ್ಮಮೃದುವಸ್ತ್ರಾಣಿ ಪರಿದಧತಿ ಸೂತ್ರಮಾನಿ ದ್ರವ್ಯಾಣಿ ಭುಜ್ಜತೇ ಚ ತೇ ರಾಜಧಾನೀಷು ತಿಷ್ಠನ್ತಿ | 26 ತರ್ಹಿ ಯೂಯಂ
 ಕಿಂ ದ್ರಷ್ಟುಂ ನಿರಗಮತ? ಕಿಮೇಕಂ ಭವಿಷ್ಯದ್ವಾದಿನಂ? ತದೇವ ಸತ್ಯಂ ಕಿನ್ನು ಸ ಪುಮಾನ್ ಭವಿಷ್ಯದ್ವಾದಿನೋಪಿ ಶ್ರೇಷ್ಠ
 ಇತ್ಯಹಂ ಯುಷ್ಮಾನ್ ವದಾಮಿ; 27 ಪಶ್ಯ ಸ್ವಕೀಯದೂತನ್ನು ತವಾಗ್ರ ಪ್ರೇಷಯಾಮ್ಯಹಂ | ಗತ್ವಾ ತ್ವದೀಯಮಾರ್ಗನ್ನು ಸ
 ಹಿ ಪರಿಷ್ಕರಿಸ್ಯತಿ | ಯದರ್ಥೇ ಲಿಪಿರಿಯಮ್ ಆಸ್ತೇ ಸ ಏವ ಯೋಹನ್ | 28 ಅತೋ ಯುಷ್ಮಾನಹಂ ವದಾಮಿ ಸ್ತ್ರಿಯಾ
 ಗರ್ಭಜಾತಾನಾಂ ಭವಿಷ್ಯದ್ವಾದಿನಾಂ ಮಧ್ಯೇ ಯೋಹನೋ ಮಜ್ಜಕಾತ್ ಶ್ರೇಷ್ಠಃ ಕೋಪಿ ನಾಸ್ಮಿ, ತತ್ರಾಪಿ ಈಶ್ವರಸ್ಯ ರಾಜ್ಯೇ ಯಃ
 ಸರ್ವಸ್ಮಾತ್ ಕ್ಷುದ್ರಃ ಸ ಯೋಹನೋಪಿ ಶ್ರೇಷ್ಠಃ | 29 ಅಪರಙ್ಗು ಸರ್ವೇಃ ಲೋಕಾಃ ಕರಮಙ್ಗಾಯಿನಶ್ಚ ತಸ್ಯ ವಾಕ್ಯಾನಿ ಶ್ರುತ್ವಾ
 ಯೋಹನಾ ಮಜ್ಜನೇನ ಮಜ್ಜಿತಾಃ ಪರಮೇಶ್ವರಂ ನಿರೋಷಂ ಮೇನಿರೇ | 30 ಕಿನ್ನು ಫಿರೂಶಿನೋ ವ್ಯವಸ್ಥಾಪಕಾಶ್ಚ ತೇ ನ
 ಮಜ್ಜಿತಾಃ ಸ್ನಾನ್ ಪ್ರತೀಶ್ವರಸ್ಯೋಪದೇಶಂ ನಿಷ್ಫಲಮ್ ಅಕುರ್ವನ್ | 31 ಅಥ ಪ್ರಭುಃ ಕಥಯಾಮಾಸ, ಇದಾನೀನ್ತನಜನಾನ್
 ಕೇನೋಪಮಾಮಿ? ತೇ ಕಸ್ಯ ಸದ್ಭೂತಾಃ? 32 ಯೇ ಬಾಲಕಾ ವಿಪಣ್ಯಾಮ್ ಉಪವಿಶ್ಯ ಪರಸ್ಪರಮ್ ಆಹೂಯ ವಾಕ್ಯಮಿದಂ
 ವದನ್ನಿ, ವಯಂ ಯುಷ್ಮಾಕಂ ನಿಕಟೇ ವಂಶೀರವಾದಿಷ್ಯ, ಕಿನ್ನು ಯೂಯಂ ನಾನರ್ತಿಷ್ಯ, ವಯಂ ಯುಷ್ಮಾಕಂ ನಿಕಟ
 ಅರೋದಿಷ್ಯ, ಕಿನ್ನು ಯೂಯಂ ನ ವ್ಯಲಪಿಷ್ಯ, ಬಾಲಕೈರೇತಾದೃಶೈಸ್ತೇಷಾಮ್ ಉಪಮಾ ಭವತಿ | 33 ಯತೋ ಯೋಹನ್
 ಮಜ್ಜಕ ಆಗತ್ಯ ಪೂಪಂ ನಾಖಾದತ್ ದ್ರಾಕ್ಷಾರಸಙ್ಗು ನಾಪಿವತ್ ತಸ್ಮಾದ್ ಯೂಯಂ ವದಥ, ಭೂತಗ್ರಸ್ತೋಯಮ್ | 34 ತತಃ
 ಪರಂ ಮಾನವಸುತ ಆಗತ್ಯಾಖಾದದಪಿವಙ್ಗ ತಸ್ಮಾದ್ ಯೂಯಂ ವದಥ, ಖಾದಕಃ ಸುರಾಪಶ್ಚಾಣ್ಣಾಲಪಾಪಿನಾಂ ಬನ್ಧುರೇಕೋ
 ಜನೋ ದೃಶ್ಯತಾಮ್ | 35 ಕಿನ್ನು ಜ್ಞಾನಿನೋ ಜ್ಞಾನಂ ನಿರೋಷಂ ವಿದುಃ | 36 ಪಶ್ಚಾದೇಕಃ ಫಿರೂಶೀ ಯೀಶುಂ ಭೋಜನಾಯ
 ನ್ಯಮನ್ತ್ರಯತ್ ತತಃ ಸ ತಸ್ಯ ಗೃಹಂ ಗತ್ವಾ ಭೋಕ್ತುಮುಪವಿಷ್ಠಃ | 37 ಏತರ್ಹಿ ತತ್ಪಿರೂಶಿನೋ ಗೃಹೇ ಯೀಶು ಭೇದಕ್ತುಮ್
 ಉಪಾವೇಕ್ಷೀತ್ ತಚ್ಚು ತ್ವಾ ತನ್ನಗರವಾಸಿನೀ ಕಾಪಿ ದುಷ್ಟಾ ನಾರೀ ಪಾಣ್ಡುರಪ್ರಸ್ರಸ್ಯ ಸಮ್ಪುಟಿಕೇ ಸುಗನ್ನಿತ್ಥಿಲಮ್ ಅನೀಯ 38
 ತಸ್ಯ ಪಶ್ಚಾತ್ ಪಾದಯೋಃ ಸನ್ನಿಧೌ ತಸ್ಯೈ ರುದತೀ ಚ ನೇತ್ರಾಮ್ಬುಭಿಸ್ತಸ್ಯ ಚರಣೌ ಪ್ರಕ್ಷಾಲ್ಯ ನಿಜಚಚ್ಚರಮಾರ್ಕೀತ್, ತತಸ್ತಸ್ಯ
 ಚರಣೌ ಚುಮ್ಮಿತ್ವಾ ತೇನ ಸುಗನ್ನಿತ್ಥಿಲೇನ ಮಮದ | 39 ತಸ್ಮಾತ್ ಸ ನಿಮನ್ತ್ರಯಿತಾ ಫಿರೂಶೀ ಮನಸಾ ಚಿನ್ತಯಾಮಾಸ,
 ಯದ್ಯಯಂ ಭವಿಷ್ಯದ್ವಾದೀ ಭವೇತ್ ತರ್ಹಿ ಏನಂ ಸ್ಪೃಶತಿ ಯಾ ಸ್ತ್ರೀ ಸಾ ಕಾ ಕೀದೃಶೀ ಚೇತಿ ಜ್ಞಾತುಂ ಶಕ್ತುಯಾತ್ ಯತಃ ಸಾ
 ದುಷ್ಟಾ | 40 ತದಾ ಯಾಶುಸ್ತಂ ಜಗಾದ, ಹೇ ಶಿಮೋನ್ ತ್ವಾಂ ಪ್ರತಿ ಮಮ ಕಿಞ್ಞಿದ್ ವಕ್ರವ್ಯಮಸ್ಮಿ; ತಸ್ಮಾತ್ ಸ ಬಭಾಷೇ, ಹೇ
 ಗುರೋ ತದ್ ವದತು | 41 ಏಕೋತ್ತಮರ್ಣಸ್ಯ ದ್ವಾವಧಮರ್ಣಾವಾಸ್ತಾಂ, ತಯೋರೇಕಃ ಪಙ್ಗುಶತಾನಿ ಮುದ್ರಾಪಾದಾನ್
 ಅಪರಶ್ಚ ಪಙ್ಗುಶತ್ ಮುದ್ರಾಪಾದಾನ್ ಧಾರಯಾಮಾಸ | 42 ತದನನ್ತರಂ ತಯೋಃ ಶೋಧ್ಯಾಭಾವಾತ್ ಸ ಉತ್ತಮರ್ಣಸ್ಯಯೋ
 ರ್ಘೋಃ ಚಕ್ರಮೇ; ತಸ್ಮಾತ್ ತಯೋರ್ಧ್ಯಯೋಃ ಕಸ್ತಸ್ಮಿನ್ ಪ್ರೇಷ್ಯತೇ ಬಹು? ತದ್ ಬ್ರೂಹಿ | 43 ಶಿಮೋನ್ ಪ್ರತ್ಯುಪಾಚ, ಮಯಾ
 ಬುದ್ಧತೇ ಯಸ್ಯಾಧಿಕಮ್ ಋಣಂ ಚಕ್ರಮೇ ಸ ಇತಿ; ತತೋ ಯೀಶುಸ್ತಂ ವ್ಯಾಜಹಾರ, ತ್ವಂ ಯಥಾರ್ಥಂ ವ್ಯಚಾರಯಃ |
 44 ಅಥ ತಾಂ ನಾರೀಂ ಪ್ರತಿ ವ್ಯಾಘುಶ್ಚ ಶಿಮೋನಮವೋಚತ್, ಸ್ತ್ರೀಮಿಮಾಂ ಪಶ್ಯಸಿ? ತವ ಗೃಹೇ ಮಯ್ಯಾಗತೇ ತ್ವಂ
 ಪಾದಪ್ರಕ್ಷಾಲನಾರ್ಥಂ ಜಲಂ ನಾದಾಃ ಕಿನ್ನು ಯೋಷಿದೇಷಾ ನಯನಜಲೈ ಮ್ ಮಮ ಪಾದೌ ಪ್ರಕ್ಷಾಲ್ಯ ಕೇಶೈರಮಾರ್ಜೀತ್ | 45

ತ್ವಂ ಮಾಂ ನಾಚುಷ್ಣೀಃ ಕಿನ್ನು ಯೋಷಿದೇಷಾ ಸ್ವೀಯಾಗಮನಾದಾರಭ್ಯ ಮದೀಯಪಾದೌ ಚುಷ್ಪಿತುಂ ನ ವ್ಯರಂಸ್ತು | 46 ತ್ವಚ್ಛು ಮದೀಯೋತ್ತಮಾಜ್ಞೇ ಕಿಚ್ಛಿದಪಿ ತೈಲಂ ನಾಮದೀಃ ಕಿನ್ನು ಯೋಷಿದೇಷಾ ಮಮ ಚರಣೌ ಸುಗಂಧಿತ್ಯಲೇನಾಮದ್ಧೀತ್ | 47 ಅತಸ್ತ್ವಾಂ ವ್ಯಾಹರಾಮಿ, ಏತಸ್ಯಾ ಬಹು ಪಾಪಮಕ್ಷಮ್ಯತ ತತೋ ಬಹು ಪ್ರೀಯತೇ ಕಿನ್ನು ಯಸ್ಯಾಲ್ಪಪಾಪಂ ಕ್ಷಮ್ಯತೇ ಸೋಲ್ಪಂ ಪ್ರೀಯತೇ | 48 ತತಃ ಪರಂ ಸ ತಾಂ ಬಭಾಷೇ, ತ್ವದೀಯಂ ಪಾಪಮಕ್ಷಮ್ಯತ | 49 ತದಾ ತೇನ ಸಾರ್ಧಂ ಯೇ ಭೋಕ್ತುಮ್ ಉಪವಿಬಿಶುಸ್ತೇ ಪರಸ್ಪರಂ ವಕ್ತುಮಾರೇಭಿರೇ, ಅಯಂ ಪಾಪಂ ಕ್ಷಮತೇ ಕ ಏಷಃ? 50 ಕಿನ್ನು ಸ ತಾಂ ನಾರೀಂ ಜಗಾದ, ತವ ವಿಶ್ವಾಸಸ್ತ್ವಾಂ ಪರ್ಯುತ್ವಾಸ್ತ ತ್ವಂ ಕ್ಷೇಮೇಣ ವ್ರಜ |

8 ಅಪರಂಚ್ಛ ಯೀಶು ದ್ವಾರದಶಭಿಃ ಶಿಷ್ಯೈಃ ಸಾರ್ಧಂ ನಾನಾನಗರೇಷು ನಾನಾಗ್ರಾಮೇಷು ಚ ಗಚ್ಛನ್ ಇಶ್ವರೀಯರಾಜತ್ವಸ್ಯ ಸುಸಂವಾದಂ ಪ್ರಚಾರಯಿತುಂ ಪ್ರಾರೋಭೇ | 2 ತದಾ ಯಸ್ಯಾಃ ಸಪ್ತ ಭೂತಾ ನಿರಗಚ್ಛನ್ ಸಾ ಮಗ್ಧಲೀನೀತಿ ವಿಖ್ಯಾತಾ ಮರಿಯಮ್ ಹೇರೋದ್ರಾಜಸ್ಯ ಗೃಹಾಧಿಪತೇಃ ಹೋಷೇ ಭಾರ್ಯಾರ್ಯೋ ಯೋಹನಾ ಶೂಶಾನಾ 3 ಪ್ರಭೃತಯೋ ಯಾ ಬಹ್ವ್ಯಃ ಸ್ತ್ರೀಯಃ ದುಷ್ಟಭೂತೇಭ್ಯೋ ರೋಗೇಭ್ಯಶ್ಚ ಮುಕ್ತಾಃ ಸತ್ಯೋ ನಿಜವಿಭೂತೀ ವ್ಯಯಿತ್ವಾ ತಮಸೇವನ್ತ, ತಾಃ ಸರ್ವಾಸ್ತೇನ ಸಾರ್ಧಮ್ ಆಸನ್ | 4 ಅನನ್ತರಂ ನಾನಾನಗರೇಭ್ಯೋ ಬಹವೋ ಲೋಕಾ ಆಗತ್ಯ ತಸ್ಯ ಸಮೀಪೇಽಮಿಲನ್, ತದಾ ಸ ತೇಭ್ಯ ಏಕಾಂ ದೃಷ್ಟ್ವಾನ್ತಕಥಾಂ ಕಥಯಾಮಾಸ | ಏಕಃ ಕೃಷೀಬಲೋ ಬೀಜಾನಿ ವಪ್ತುಂ ಬಹಿರ್ಜಗಾಮ, 5 ತತೋ ವಪನಕಾಲೇ ಕತಿಪಯಾನಿ ಬೀಜಾನಿ ಮಾರ್ಗಪಾರ್ಶ್ವೇ ಪೇತುಃ, ತತಸ್ತಾನಿ ಪದತಲ್ಯೈ ದಫಲಿತಾನಿ ಪಕ್ಷಿಭಿ ಭೃಕ್ಷಿತಾನಿ ಚ | 6 ಕತಿಪಯಾನಿ ಬೀಜಾನಿ ಪಾಷಾಣಸ್ಥಲೇ ಪತಿತಾನಿ ಯದ್ವಪಿ ತಾನ್ಯಜ್ಜರಿತಾನಿ ತಥಾಪಿ ರಸಾಭಾವಾತ್ ಶುಶುಷುಃ | 7 ಕತಿಪಯಾನಿ ಬೀಜಾನಿ ಕಣ್ಣಕಿವನಮಧ್ಯೇ ಪತಿತಾನಿ ತತಃ ಕಣ್ಣಕಿವನಾನಿ ಸಂವೃದ್ಧ್ಯ ತಾನಿ ಜಗ್ಗಸುಃ | 8 ತದನ್ಯಾನಿ ಕತಿಪಯಬೀಜಾನಿ ಚ ಭೂಮ್ಯಾಮುತ್ತಮಾಯಾಂ ಪೇತುಸ್ತತಸ್ತಾನ್ಯಜ್ಜರಿಯಿತ್ವಾ ಶತಗುಣಾನಿ ಫಲಾನಿ ಫೇಲುಃ | ಸ ಇಮಾ ಕಥಾಂ ಕಥಯಿತ್ವಾ ಪ್ರೋಚ್ಛಿಃ ಪ್ರೋವಾಚ, ಯಸ್ಯ ಶ್ರೋತುಂ ಶ್ರೋತ್ರೇ ಸ್ತಃ ಸ ಶೃಣೋತು | 9 ತತಃ ಪರಂ ಶಿಷ್ಯಾಸ್ತಂ ಪಪ್ರಚ್ಛುರಸ್ಯ ದೃಷ್ಟ್ವಾನ್ತಸ್ಯ ಕಿಂ ತಾತ್ಪರ್ಯಂ? 10 ತತಃ ಸ ವ್ಯಾಜಹಾರ, ಈಶ್ವರೀಯರಾಜಸ್ಯ ಗುಹ್ಯಾನಿ ಜ್ಞಾತುಂ ಯುಷ್ಮಭ್ಯಮಧಿಕಾರೋ ದೀಯತೇ ಕಿನ್ವನ್ತೇ ಯಥಾ ದೃಷ್ಟ್ವಾನ್ತಪಿ ನ ಪಶ್ಯನ್ತಿ ಶ್ರುತ್ವಾಪಿ ಮ ಬುದ್ಧ್ಯಂತೇ ಚ ತದರ್ಥಂ ತೇಷಾಂ ಪುರಸ್ತಾತ್ ತಾಃ ಸರ್ವಾಃ ಕಥಾ ದೃಷ್ಟ್ವಾನ್ತೇನ ಕಥ್ಯಂತೇ | 11 ದೃಷ್ಟ್ವಾನ್ತಸ್ಯಾಭಿಪ್ರಾಯಃ, ಈಶ್ವರೀಯಕಥಾ ಬೀಜಸ್ವರೂಪಾ | 12 ಯೇ ಕಥಾಮಾತ್ರಂ ಶೃಣ್ವನ್ತಿ ಕಿನ್ನು ಪಶ್ಚಾದ್ ವಿಶ್ವಸ್ಯ ಯಥಾ ಪರಿತ್ರಾಣಂ ನ ಪ್ರಾಪ್ನುವನ್ತಿ ತದಾಶಯೇನ ಶೈತಾನೇತ್ಯ ಹೃದಯಾತ್ಮ ತಾಂ ಕಥಾಮ್ ಅಪಹರತಿ ತ ಏವ ಮಾರ್ಗಪಾರ್ಶ್ವಭೂಮಿಸ್ವರೂಪಾಃ | 13 ಯೇ ಕಥಂ ಶ್ರುತ್ವಾ ಸಾನನ್ದಂ ಗೃಹ್ಣನ್ತಿ ಕಿನ್ವ ಬಿದ್ಧಮೂಲತ್ವಾತ್ ಸ್ವಲ್ಪಕಾಲಮಾತ್ರಂ ಪ್ರತೀತ್ಯ ಪರಿಣ್ವಾಕಾಲೇ ಭ್ರಶ್ಯನ್ತಿ ತಏವ ಪಾಷಾಣಭೂಮಿಸ್ವರೂಪಾಃ | 14 ಯೇ ಕಥಾಂ ಶ್ರುತ್ವಾ ಯಾನಿ ವಿಷಯಚಿಂತಾಯಾಂ ಧನಲೋಭೇನ ಏಕಹಿಸುಖೇ ಚ ಮಜ್ಜನ್ತ ಉಪಯುಕ್ತಫಲಾನಿ ನ ಫಲನ್ತಿ ತ ಏವೋಪಬೀಜಕಣ್ಣಕಿಭೂಸ್ವರೂಪಾಃ | 15 ಕಿನ್ನು ಯೇ ಶ್ರುತ್ವಾ ಸರಲೈಃ ಶುದ್ಧೈಶ್ಚಾನುಕರಣೈಃ ಕಥಾಂ ಗೃಹ್ಣನ್ತಿ ದೈರ್ಯಮ್ ಅವಲಮ್ಬ್ಯ ಫಲಾನ್ಯುತ್ಪಾದಯನ್ತಿ ಚ ತ ಏವೋತ್ತಮಮೃತ್ಸ್ವರೂಪಾಃ | 16 ಅಪರಂಚ್ಛ ಪ್ರದೀಪಂ ಪ್ರಜ್ವಾಲ್ಯ ಕೋಪಿ ಪಾತ್ರೇಣ ನಾಚ್ಛಾದಯತಿ ತಥಾ ಖಟ್ಮಾಧೋಪಿ ನ ಸ್ಥಾಪಯತಿ, ಕಿನ್ನು ದೀಪಾಧಾರೋಪಯ್ಯೇವ ಸ್ಥಾಪಯತಿ, ತಸ್ಮಾತ್ ಪ್ರವೇಶಕಾ ದೀಪ್ತಿಂ ಪಶ್ಯನ್ತಿ | 17 ಯನ್ತು ಪ್ರಕಾಶಯಿಷ್ಯತೇ ತಾದ್ಯಗ್ ಅಪ್ರಕಾಶಿತಂ ವಸ್ತು ಕಿಮಪಿ ನಾಸ್ತಿ ಯಚ್ಛ ನ ಸುವ್ಯಕ್ತಂ ಪ್ರಚಾರಯಿಷ್ಯತೇ ತಾದ್ಯಗ್ ಗೃಪ್ತಂ ವಸ್ತು ಕಿಮಪಿ ನಾಸ್ತಿ | 18 ಅತೋ ಯೂಯಂ ಕೇನ ಪ್ರಕಾರೇಣ ಶೃಣುಥ ತತ್ರ ಸಾವಧಾನಾ ಭವತ, ಯಸ್ಯ ಸಮೀಪೇ ಬಿದ್ಧತೇ ತಸ್ಮೈ ಪುನರ್ದಾಸ್ಯತೇ ಕಿನ್ನು ಯಸ್ಯಾಶ್ರಯೇ ನ ಬಿದ್ಧತೇ ತಸ್ಯ ಯದ್ವದಸ್ತಿ ತದಪಿ ತಸ್ಮಾತ್ ನೇಷ್ಯತೇ | 19 ಅಪರಂಚ್ಛ ಯೀಶೋ ಮಾರ್ತಾ ಭ್ರಾತರಶ್ಚ ತಸ್ಯ ಸಮೀಪಂ ಜಿಗಮಿಷವಃ 20 ಕಿನ್ನು ಜನತಾಸಮ್ಮಾಧಾತ್ ತತ್ಪನ್ನಿಧಿಂ ಪ್ರಾಪ್ತುಂ ನ ಶೇಕುಃ | ತತ್ಪಶ್ಚಾತ್ ತವ ಮಾತಾ ಭ್ರಾತರಶ್ಚ ತ್ವಾಂ ಸಾಕ್ಷಾತ್ ಚಿಕೀರ್ಷನ್ತೋ ಬಹಿಸ್ಪಿಷ್ಠನತೀತಿ ವಾರ್ತಾಯಾಂ ತಸ್ಮೈ ಕಥಿತಾಯಾಂ 21 ಸ ಪ್ರತ್ಯುವಾಚ; ಯೇ ಜನಾ ಈಶ್ವರಸ್ಯ ಕಥಾಂ ಶ್ರುತ್ವಾ ತದನುರೂಪಮಾಚರನ್ತಿ ತಏವ ಮಮ ಮಾತಾ ಭ್ರಾತರಶ್ಚ | 22 ಅನನ್ತರಂ ಏಕದಾ ಯೀಶುಃ ಶಿಷ್ಯೈಃ ಸಾರ್ಧಂ ನಾವಮಾರುಹ್ಯ ಜಗಾದ, ಆಯಾತ ವಯಂ ಹ್ರದಸ್ಯ ಪಾರಂ ಯಾಮುಃ, ತತಸ್ತೇ ಜಗ್ತುಃ | 23 ತೇಷು ನೌಕಾಂ ವಾಹಯತ್ಸು ಸ ನಿದದೌ; 24 ಅಥಾಕಸ್ಮಾತ್ ಪ್ರಬಲರುಚ್ಛ್ಲಾಗಮಾದ್ ಹ್ರದೇ ನೌಕಾಯಾಂ ತರಜ್ಞಿರಾಚ್ಛನ್ನಾಯಾಂ ವಿಪತ್ ತಾನ್ ಜಗ್ರಾಸ | ತಸ್ಮಾದ್ ಯೀಶೋರನ್ತಿಕಂ ಗತ್ವಾ ಹೇ ಗುರೋ ಹೇ ಗುರೋ ಪ್ರಾಣಾ ನೋ ಯಾನ್ತೀತಿ ಗದಿತ್ವಾ ತಂ ಜಾಗರಯಾಮ್ಯಭೂವುಃ | ತದಾ ಸ ಉತ್ಥಾಯ ವಾಯುಂ ತರಜ್ಞಂಶ್ಚ ತರ್ಜಯಾಮಾಸ ತಸ್ಮಾದುಭೌ ನಿವೃತ್ಯ ಸ್ಥಿರೌ ಬಭೂವತುಃ | 25 ಸ ತಾನ್ ಬಭಾಷೇ

ಯುಷ್ಮಾಕಂ ವಿಶ್ವಾಸಃ ಕ? ತಸ್ಮಾತ್ತೇ ಭೀತಾ ವಿಸ್ಮಿತಾಶ್ಚ ಪರಸ್ಪರಂ ಜಗದುಃ, ಅಹೋ ಕೀದೃಗಯಂ ಮನುಜಃ ಪವನಂ ಪಾನೀಯಂ ಇಂದ್ರಾದಿಶತಿ ತದುಭಯಂ ತದಾದೇಶಂ ವಹತಿ | 26 ತತಃ ಪರಂ ಗಾಲೀಲ್ಪದೇಶಸ್ಯ ಸಮ್ನುಖಸ್ಥಗಿದೇರೀಯಪ್ರದೇಶೇ ನೌಕಾಯಾಂ ಲಗನ್ತಾಂ ತಟೀಽವರೋಹಮಾವಾದ್ 27 ಬಹುತಿಥಕಾಲಂ ಭೂತಗ್ರಸ್ತ ಏಕೋ ಮಾನುಷಃ ಪುರಾದಾಗತ್ಯ ತಂ ಸಾಕ್ಷಾಚ್ಚಕಾರ | ಸ ಮನುಷೋ ವಾಸೋ ನ ಪರಿದಧತ್ ಗೃಹೇ ಚ ನ ವಸನ್ ಕೇವಲಂ ಶ್ರುತಾನಮ್ ಅಧ್ಯವಾಸ | 28 ಸ ಯೀಶುಂ ದೃಷ್ಟ್ವೈವ ಚೀಚ್ಛಂತಂ ಚಕಾರ ತಸ್ಯ ಸಮ್ನುಖೇ ಪತಿತ್ವಾ ಪ್ರೋಚ್ಛೈರ್ಜುರ್ಜಗಾದ ಚ, ಹೇ ಸರ್ವಪ್ರಧಾನೇಶ್ವರಸ್ಯ ಪುತ್ರ, ಮಯಾ ಸಹ ತವ ಕಃ ಸಮ್ಯನ್ಯಃ? ತ್ವಯಿ ವಿನಯಂ ಕರೋಮಿ ಮಾಂ ಮಾ ಯಾತಯ | 29 ಯತಃ ಸ ತಂ ಮಾನುಷಂ ತೃಕ್ತ್ವಾ ಯಾತುಮ್ ಅಮೇದ್ಯಭೂತಮ್ ಆದಿದೇಶ; ಸ ಭೂತಸ್ತಂ ಮಾನುಷಮ್ ಅಸಕ್ತ್ವಾ ದಧಾರ ತಸ್ಮಾಲ್ಲೋಕಾಃ ಶೃಜ್ಯಲೇನ ನಿಗಡೇನ ಚ ಬಬನ್ಯಃ; ಸ ತದ್ ಭಂಕ್ತಾ ಭೂತವಶತ್ವಾತ್ ಮಧ್ಯೇಪ್ರಾನ್ತರಂ ಯಯೌ | 30 ಅನನ್ತರಂ ಯೀಶುಸ್ತಂ ಪಪ್ರಚ್ಛ ತವ ಕಿನ್ನಾಮ್? ಸ ಉವಾಚ, ಮಮ ನಾಮ ಬಾಹಿನೋ ಯತೋ ಬಹವೋ ಭೂತಾಸ್ತಮಾಶ್ರಿತಿಯುಃ | 31 ಅಥ ಭೂತಾ ವಿನಯೇನ ಜಗದುಃ, ಗಭೀರಂ ಗರ್ತುಂ ಗನ್ತುಂ ಮಾಜ್ಞಾವಯಾಸ್ಮಾನ್ | (Abyssos 912) 32 ತದಾ ಪರ್ವತೋಪರಿ ವರಾಹವ್ರಜಶ್ಚರತಿ ತಸ್ಮಾದ್ ಭೂತಾ ವಿನಯೇನ ಪ್ರೋಚುಃ, ಅಮುಂ ವರಾಹವ್ರಜಮ್ ಆಶ್ರಯಿತುಮ್ ಅಸ್ಮಾನ್ ಅನುಜಾನೀಹಿ; ತತಃ ಸೋನುಜಚ್ಛೌ | 33 ತತಃ ಪರಂ ಭೂತಾಸ್ತಂ ಮಾನುಷಂ ವಿಹಾಯ ವರಾಹವ್ರಜಮ್ ಆಶ್ರಿತಿಯುಃ ವರಾಹವ್ರಜಾಶ್ಚ ತಕ್ಷಣಾತ್ ಕಟಕೇನ ಧಾವನ್ತೋ ಹೃದೇ ಪ್ರಾಣಾನ್ ವಿಜ್ಯಹುಃ | 34 ತದ್ ದೃಷ್ಟ್ವಾ ಶೂಕರರಕ್ಷಕಾಃ ಪಲಾಯಮಾನಾ ನಗರಂ ಗಾಮುಚ್ಛು ಗತ್ವಾ ತತ್ಸರ್ವವೃತ್ತಾನ್ತಂ ಕಥಯಾಮಾಸುಃ | 35 ತತಃ ಕಿಂ ವೃತ್ತಮ್ ಏತದ್ಧರ್ಶನಾರ್ಥಂ ಲೋಕಾ ನಿರ್ಗತ್ಯ ಯೀಶೋಃ ಸಮೀಪಂ ಯಯುಃ, ತಂ ಮಾನುಷಂ ತೃಕ್ಷಭೂತಂ ಪರಿಹಿತವಸ್ತಂ ಸ್ವಸ್ತಮಾನುಷವದ್ ಯೀಶೋಶ್ವರಣಸನ್ನಿಧೌ ಸೂಪವಿಶನ್ತಂ ವಿಲೋಕ್ಯ ಭಿಭೃಃ | 36 ಯೇ ಲೋಕಾಸ್ತಸ್ಯ ಭೂತಗ್ರಸ್ತಸ್ಯ ಸ್ವಾಸ್ತ್ಯಕರಣಂ ದದ್ಮಶುಸ್ತೇ ತೇಭ್ಯಃ ಸರ್ವವೃತ್ತಾನ್ತಂ ಕಥಯಾಮಾಸುಃ | 37 ತದನನ್ತರಂ ತಸ್ಯ ಗಿದೇರೀಯಪ್ರದೇಶಸ್ಯ ಚತುರ್ದಿಕಾ ಬಹವೋ ಜನಾ ಅತಿತ್ರಸ್ತಾ ವಿನಯೇನ ತಂ ಜಗದುಃ, ಭವಾನ್ ಅಸ್ಮಾಕಂ ನಿಕಟಾದ್ ವ್ರಜತು ತಸ್ಮಾತ್ ಸ ನಾವಮಾರುಹ್ಯ ತತೋ ವ್ಯಾಘುಟೈ ಜಗಾಮ | 38 ತದಾನೀಂ ತೃಕ್ಷಭೂತಮನುಜಸ್ಯೇನ ಸಹ ಸ್ಥಾತುಂ ಪ್ರಾರ್ಥಯಾಚ್ಛುಕ್ತೇ 39 ಕಿನ್ತು ತದರ್ಥಮ್ ಈಶ್ವರಃ ಕೀದೃಜ್ಞಾಹಾಕರ್ಮೈ ಕೃತವಾನ್ ಇತಿ ನಿವೇಶನಂ ಗತ್ವಾ ವಿಜ್ಞಾಪಯ, ಯೀಶುಃ ಕಥಾಮೇತಾಂ ಕಥಯಿತ್ವಾ ತಂ ವಿಸಸರ್ಜ | ತತಃ ಸ ವ್ರಜಿತ್ವಾ ಯೀಶುಸ್ತದರ್ಥಂ ಯನ್ಮಹಾಕರ್ಮೈ ಚಕಾರ ತತ್ ಪುರಸ್ತ ಸರ್ವತ್ರ ಪ್ರಕಾಶಯಿತುಂ ಪ್ರಾರ್ಭೇ | 40 ಅಥ ಯೀಶೌ ಪರಾವೃತ್ಯಾಗತೇ ಲೋಕಾಸ್ತಂ ಆದರೇಣ ಜಗ್ಯಹು ಯಸ್ಮಾತ್ತೇ ಸರ್ವೈ ತಮತೇಕ್ಷಾಞ್ಚುಕ್ರೀ | 41 ತದನನ್ತರಂ ಯಾಯೀರ್ನಾಮ್ನೋ ಭಜನಗೇಹಸ್ಯೈತೋಧಿಪ ಅಗತ್ಯ ಯೀಶೋಶ್ವರಣಯೋಃ ಪತಿತ್ವಾ ಸ್ವನಿವೇಶನಾಗಮನಾರ್ಥಂ ತಸ್ಮಿನ್ ವಿನಯಂ ಚಕಾರ, 42 ಯತಸ್ತಸ್ಯ ದ್ವಾದಶವರ್ಷವಯುಸ್ಸಾ ಕನ್ಯೈಕಾರೀತ್ ಸಾ ಮೃತಕಲ್ಪಾಭವತ್ | ತತಸ್ತಸ್ಯ ಗಮನಕಾಲೇ ಮಾರ್ಗೇ ಲೋಕಾನಾಂ ಮಹಾನ್ ಸಮಾಗಮೋ ಬಭೂವ | 43 ದ್ವಾದಶವರ್ಷಾಣಿ ಪ್ರದರರೋಗಗ್ರಸ್ತಾ ನಾನಾ ವೈದ್ಯೈಶ್ಚಿಕಿತ್ಸಿತಾ ಸರ್ವಸ್ವಂ ವ್ಯಯಿತ್ವಾಪಿ ಸ್ವಾಸ್ಥ್ಯಂ ನ ಪ್ರಾಪ್ತಾ ಯಾ ಯೋಷಿತ್ ಸಾ ಯೀಶೋಃ ಪಶ್ಚಾದಾಗತ್ಯ ತಸ್ಯ ವಸ್ತ್ರಗ್ರನ್ಥಿಂ ಪಸ್ಪರ್ಶ | 44 ತಸ್ಮಾತ್ ತಕ್ಷಣಾತ್ ತಸ್ಯಾ ರಕ್ಷಸ್ಯಾವೋ ರುದ್ಧಃ | 45 ತದಾನೀಂ ಯೀಶುರವದತ್ ಕೇನಾಹಂ ಸ್ತೃಷ್ಟಃ? ತತೋಽನೇಕೈರನಜ್ಞೇಕೃತೇ ಪಿತರಸ್ತಸ್ಯ ಸಜ್ಜಿನಶ್ಚಾವದನ್, ಹೇ ಗುರೋ ಲೋಕಾ ನಿಕಟಸ್ಥಾಃ ಸನ್ತಸ್ತವ ದೇಹೇ ಘರ್ಷಯನ್ತಿ, ತಥಾಪಿ ಕೇನಾಹಂ ಸ್ತೃಷ್ಟಇತಿ ಭವಾನ್ ಕುತಃ ಪೃಚ್ಛತಿ? 46 ಯೀಶುಃ ಕಥಯಾಮಾಸ, ಕೇನಾಪ್ಯಹಂ ಸ್ತೃಷ್ಟೋ, ಯತೋ ಮತ್ತಃ ಶಕ್ತಿ ನಿರ್ಗತೇತಿ ಮಯಾ ನಿಶ್ಚಿತಮಜ್ಞಾಯಿ | 47 ತದಾ ಸಾ ನಾರೀ ಸ್ವಯಂ ನ ಗುಪ್ತೇತಿ ವಿದಿತ್ವಾ ಕಮ್ಪಮಾನಾ ಸತೀ ತಸ್ಯ ಸಮ್ನುಖೇ ಪಪಾತ; ಯೇನ ನಿಮಿತ್ತೇನ ತಂ ಪಸ್ಪರ್ಶ ಸ್ಪರ್ಶಮಾತ್ರಾಚ್ಛ ಯೇನ ಪ್ರಕಾರೇಣ ಸ್ವಸ್ಥಾಭವತ್ ತತ್ ಸರ್ವಂ ತಸ್ಯ ಸಾಕ್ಷಾದಾಚಖ್ಯೌ | 48 ತತಃ ಸ ತಾಂ ಜಗಾದ ಹೇ ಕನ್ಯೇ ಸುಸ್ಥಿರಾ ಭವ, ತವ ವಿಶ್ವಾಸಸ್ತಾನ್ ಸ್ವಸ್ಥಾಮ್ ಅಕಾರ್ಷೀತ್ ತ್ವಂ ಕ್ಷೇಮೇಣ ಯಾಹಿ | 49 ಯೀಶೋರೇತದ್ವಾಕ್ಯವದನಕಾಲೇ ತಸ್ಯಾಧಿಪತೇ ನಿರ್ವೇಶನಾತ್ ಕಶ್ಚಿಲ್ಲೋಕ ಅಗತ್ಯ ತಂ ಬಭಾವೇ, ತವ ಕನ್ಯಾ ಮೃತಾ ಗುರುಂ ಮಾ ಕ್ಷಿಶಾನ್ | 50 ಕಿನ್ತು ಯೀಶುಸ್ತದಾಕರ್ಣ್ಯಾಧಿಪತಿಂ ವ್ಯಾಜಹಾರ, ಮಾ ಭೈಷೀಃ ಕೇವಲಂ ವಿಶ್ವಶ್ರಿಹಿ ತಸ್ಮಾತ್ ಸಾ ಜೀವಿಷ್ಯತಿ | 51 ಅಥ ತಸ್ಯ ನಿವೇಶನೇ ಪ್ರಾಪ್ತೇ ಸ ಪಿತರಂ ಯೋಹನಂ ಯಾಕೂಬಚ್ಛು ಕನ್ಯಾಯಾ ಮಾತರಂ ಪಿತರಚ್ಛು ವಿನಾ, ಅನ್ಯಂ ಕಚ್ಛನ ಪ್ರವೇಷ್ಣುಂ ವಾರಯಾಮಾಸ | 52 ಅಪರಚ್ಛು ಯೇ ರುದನ್ನಿ ವಿಲಪನ್ತಿ ಚ ತಾನ್ ಸರ್ವಾನ್ ಜನಾನ್ ಉವಾಚ, ಯೂಯಂ ಮಾ ರೋದಿಷ್ಯ ಕನ್ಯಾ ನ ಮೃತಾ ನಿದ್ರಾತಿ | 53 ಕಿನ್ತು ಸಾ ನಿಶ್ಚಿತಂ ಮೃತೇತಿ ಜ್ಞಾತ್ವಾ ತೇ ತಮುಪಜಹುಃ | 54 ಪಶ್ಚಾತ್ ಸ ಸರ್ವಾನ್ ಬಹಿಃ ಕೃತ್ವಾ ಕನ್ಯಾಯಾಃ ಕರೌ ಧೃತ್ವಾಬುಹುವೇ, ಹೇ ಕನ್ಯೇ ತ್ವಮುತ್ತಿಷ್ಯ, 55 ತಸ್ಮಾತ್ ತಸ್ಯಾಃ ಪ್ರಾಣೇಷು

ಪುನರಾಗತೇಷು ಸಾ ತತ್ಕ್ಷಣಾದ್ ಉತ್ತಸ್ಯಾ | ತದಾನೀಂ ತಸ್ಮೈ ಕಿಚ್ಛಿದ್ ಭಕ್ತಂ ದಾತುಮ್ ಆದಿದೇಶ | 56 ತತಸ್ತಸ್ಯಾಃ ಪಿತರೌ
ವಿಸ್ಮಯಂ ಗತೌ ಕಿನ್ನು ಸ ತಾವಾದಿದೇಶ ಘಟನಾಯಾ ಏತಸ್ಯಾಃ ಕಥಾಂ ಕಸ್ಮೈಚಿದಪಿ ಮಾ ಕಥಯತಂ |

9 ತತಃ ಪರಂ ಸ ದ್ವಾದಶಶಿಷ್ಯಾನಾಹೂಯ ಭೂತಾನ್ ತ್ಯಾಜಯಿತುಂ ರೋಗಾನ್ ಪ್ರತಿಕರ್ತುಂ ತೇಭ್ಯಃ ಶಕ್ತಿಮಾಧಿಪತ್ಯಾಞ್ಞ
ದದೌ | 2 ಅಪರಂ ಈಶ್ವರೀಯರಾಜ್ಯಸ್ಯ ಸುಸಂವಾದಂ ಪ್ರಕಾಶಯಿತುಮ್ ರೋಗಿಣಾಮಾರೋಗ್ಯಂ ಕರ್ತುಂ ಪ್ರೇರಣಕಾಲೇ
ತಾನ್ ಜಗಾದ | 3 ಯಾತ್ರಾರ್ಥಂ ಯಷ್ಟಿ ವ್ಯಸೃಪುಟಿಕಂ ಭಕ್ತಂ ಮುದ್ರಾ ದ್ವಿತೀಯವಸ್ತ್ರಮ್, ಏಷಾಂ ಕಿಮಪಿ ಮಾ ಗೃಹ್ಣೀತ |
4 ಯೂಯಾಞ್ಞ ಯನ್ನಿವೇಶನಂ ಪ್ರವಿಶಥ ನಗರತ್ಯಾಗಪರ್ಯಂತಂ ತನ್ನಿವೇಶನೇ ತಿಷ್ಠತ | 5 ತತ್ರ ಯದಿ ಕಸ್ಯಚಿತ್ ಪುರಸ್ಕ
ಲೋಕಾ ಯುಷ್ಮಾಕಮಾತಿಥ್ಯಂ ನ ಕುರ್ವನ್ತಿ ತರ್ಹಿ ತಸ್ಮಾನ್ನಗರಾದ್ ಗಮನಕಾಲೇ ತೇಷಾಂ ವಿರುದ್ಧಂ ಸಾಕ್ಷ್ಯಾರ್ಥಂ ಯುಷ್ಮಾಕಂ
ಪದಧೂಲೀಃ ಸಮ್ಪ್ರಾತಯತ | 6 ಅಥ ತೇ ಪ್ರಸ್ಥಾಯ ಸರ್ವತ್ರ ಸುಸಂವಾದಂ ಪ್ರಚಾರಯಿತುಂ ಪೀಡಿತಾನ್ ಸ್ವಸ್ಥಾನ್ ಕರ್ತುಂ
ಗ್ರಾಮೇಷು ಭ್ರಮಿತುಂ ಪ್ರಾರೋಭಿರೇ | 7 ಏತರ್ಹಿ ಹೇರೋದ್ ರಾಜಾ ಯೀಶೋಃ ಸರ್ವಕರ್ಮಣಾಂ ವಾರ್ತಾಂ ಶ್ರುತ್ವಾ
ಭೃಶಮುದ್ವಿಜೀಃ 8 ಯತಃ ಕೇಚಿದೂಚುರ್ಯೋಹನ್ ಶ್ರುಶಾನಾದುದತಿಷ್ಠತ | ಕೇಚಿದೂಚುಃ, ಏಲಿಯೋ ದಶನಂ ದತ್ತವಾನ್;
ಏವಮನ್ಯಲೋಕಾ ಲೂಚುಃ ಪೂರ್ವೀಯಃ ಕಶ್ಚಿದ್ ಭವಿಷ್ಯದ್ವಾದೀ ಸಮುತ್ಥಿತಃ | 9 ಕಿನ್ನು ಹೇರೋದುವಾಚ ಯೋಹನಃ
ಶಿರೋಽಹಮಭಿನದಮ್ ಇದಾನೀಂ ಯಸ್ಯೇದ್ಯುಕ್ತಮ್ ವಾರ್ತಾಂ ಪ್ರಾಪ್ನೋಮಿ ಸ ಕಃ? ಅಥ ಸ ತಂ ದ್ರಷ್ಟುಮ್ ಏಚ್ಛತ |
10 ಅನನ್ತರಂ ಪ್ರೇರಿತಾಃ ಪ್ರತ್ಯಾಗತ್ಯ ಯಾನಿ ಯಾನಿ ಕರ್ಮಾಣಿ ಚಕ್ರಸ್ಥಾನಿ ಯೀಶವೇ ಕಥಯಾಮಾಸುಃ ತತಃ ಸ ತಾನ್
ಬೈತ್ಸೈದಾನಾಮಕನಗರಸ್ಯ ವಿಜನಂ ಸ್ಥಾನಂ ನೀತ್ವಾ ಗುಪ್ತಂ ಜಗಾಮ | 11 ಪಶ್ಚಾಲ್ ಲೋಕಾಸ್ತದ್ ವಿದಿತ್ವಾ ತಸ್ಯ ಪಶ್ಚಾದ್
ಯಯುಃ; ತತಃ ಸ ತಾನ್ ನಯನ್ ಈಶ್ವರೀಯರಾಜ್ಯಸ್ಯ ಪ್ರಸಜ್ಞಮುಕ್ತವಾನ್, ಯೇಷಾಂ ಚಿಕಿತ್ಸಯಾ ಪ್ರಯೋಜನಮ್ ಅಸ್ಥೀತ್
ತಾನ್ ಸ್ವಸ್ಥಾನ್ ಚಕಾರ ಚ | 12 ಅಪರಂ ದಿವಾವಸನ್ನೇ ಸತಿ ದ್ವಾದಶಶಿಷ್ಯಾ ಯೀಶೋರನ್ವಿಕಮ್ ಏತ್ಯ ಕಥಯಾಮಾಸುಃ,
ವಯಮತ್ರ ಪ್ರಾನ್ತರಸ್ಥಾನೇ ತಿಷ್ಠಾಮಃ, ತತೋ ನಗರಾಣಿ ಗ್ರಾಮಾಣಿ ಗತ್ವಾ ವಾಸಸ್ಥಾನಾನಿ ಪ್ರಾಪ್ಯ ಭಕ್ತದ್ರವ್ಯಾಣಿ ಕ್ಷೇತುಂ
ಜನನಿವಹಂ ಭವಾನ್ ವಿಸ್ಮಜತು | 13 ತದಾ ಸ ಉವಾಚ, ಯೂಯಮೇವ ತಾನ್ ಭೇಜಯದ್ಧುಃ; ತತಸ್ತೇ ಪ್ರೋಚುರಸ್ಮಾಕಂ
ನಿಕಟೇ ಕೇವಲಂ ಪಞ್ಚ ಪೂಷಾ ದ್ವೈಮತ್ಸ್ಯೌ ಚ ವಿದ್ವನ್ತೇ, ಅತಃಪ ಸ್ಥಾನಾನ್ತರಮ್ ಇತ್ಯಾ ನಿಮಿತ್ತಮೇತೇಷಾಂ ಭಕ್ತದ್ರವ್ಯೇಷು ನ
ಕ್ರೀತೇಷು ನ ಭವತಿ | 14 ತತ್ರ ಪ್ರಾಯೇಣ ಪಞ್ಚಸಹಸ್ರಾಣಿ ಪುರುಷಾ ಆಸನ್ | 15 ತದಾ ಸ ಶಿಷ್ಯಾನ್ ಜಗಾದ ಪಞ್ಚಾಶತ್
ಪಞ್ಚಾಶಜ್ಜನ್ಯಃ ಪಂಕ್ತೀಕೃತ್ಯ ತಾನುಪವೇಶಯತ, ತಸ್ಮಾತ್ ತೇ ತದನುಸಾರೇಣ ಸರ್ವಲೋಕಾನುಪವೇಶಯಾಪಾಸುಃ | 16
ತತಃ ಸ ತಾನ್ ಪಞ್ಚ ಪೂಷಾನ್ ಮೀನದ್ವಯಂ ಗೃಹೀತ್ವಾ ಸ್ವರ್ಗಂ ವಿಲೋಕ್ಯೇಶ್ವರಗುಣಾನ್ ಕೀರ್ತಯಾಞ್ಞಕೇ ಭಜ್ಯಾ ಚ
ಲೋಕೇಭ್ಯಃ ಪರಿವೇಷಣಾರ್ಥಂ ಶಿಷ್ಯೇಷು ಸಮರ್ಪಯಾಮ್ಯಭೂವ | 17 ತತಃ ಸರ್ವೇ ಭುಕ್ತ್ವಾ ತೃಪ್ತಿಂ ಗತಾ ಅವಶಿಷ್ಯಾನಾಞ್ಞ
ದ್ವಾದಶ ಡಲಕಾನ್ ಸಂಜಗ್ಮುಃ | 18 ಅಥೈಕದಾ ನಿರ್ಜನೇ ಶಿಷ್ಯೈಃ ಸಹ ಪ್ರಾರ್ಥನಾಕಾಲೇ ತಾನ್ ಪಪಚ್ಛ, ಲೋಕಾ ಮಾಂ
ಕಂ ವದನ್ತಿ? 19 ತತಸ್ತೇ ಪ್ರಾಚುಃ, ತ್ವಾಂ ಯೋಹನ್ವಜ್ಜಕಂ ವದನ್ತಿ; ಕೇಚಿತ್ ತ್ವಾಮ್ ಏಲಿಯಂ ವದನ್ತಿ, ಪೂರ್ವಕಾಲಿಕಃ
ಕಶ್ಚಿದ್ ಭವಿಷ್ಯದ್ವಾದೀ ಶ್ರುಶಾನಾದ್ ಉದತಿಷ್ಠದ್ ಇತ್ಯಪಿ ಕೇಚಿದ್ ವದನ್ತಿ | 20 ತದಾ ಸ ಉವಾಚ, ಯೂಯಂ ಮಾಂ ಕಂ
ವದಥ? ತತಃ ಪಿತರ ಉಕ್ತವಾನ್ ತ್ವಮ್ ಈಶ್ವರಾಭಿಷಿಕ್ತಃ ಪುರುಷಃ | 21 ತದಾ ಸ ತಾನ್ ದೃಢಮಾದಿದೇಶ, ಕಥಾಮೇತಾಂ
ಕಸ್ಮೈಚಿದಪಿ ಮಾ ಕಥಯತ | 22 ಸ ಪುನರುವಾಚ, ಮನುಷ್ಯಪುತ್ರೇಣ ವಹುಯಾತನಾ ಭೋಕ್ತವ್ಯಾಃ ಪ್ರಾಚೀನಲೋಕೈಃ
ಪ್ರಧಾನಯಾಜಕೈರಧ್ಯಾಪಕೈಶ್ಚ ಸೋವಜ್ಞಾಯ ಹನ್ತವ್ಯಃ ಕಿನ್ನು ತೃತೀಯದಿವಸೇ ಶ್ರುಶಾನಾತ್ ತೇನೋತ್ಥಾತವ್ಯಮ್ | 23 ಅಪರಂ
ಸ ಸರ್ವಾನುವಾಚ, ಕಶ್ಚಿದ್ ಯದಿ ಮಮ ಪಶ್ಚಾದ್ ಗನ್ತುಂ ವಾಞ್ಞತಿ ತರ್ಹಿ ಸ ಸ್ವಂ ದಾಮ್ಯತು, ದಿನೇ ದಿನೇ ಕೃಶಂ ಗೃಹೀತ್ವಾ ಚ
ಮಮ ಪಶ್ಚಾದಾಗಚ್ಛತು | 24 ಯತೋ ಯಃ ಕಶ್ಚಿತ್ ಸ್ವಪ್ರಾಣಾನ್ ರಿರಕ್ಷಿಷ್ಯತಿ ಸ ತಾನ್ ಹಾರಯಿಷ್ಯತಿ, ಯಃ ಕಶ್ಚಿನ್ ಮದರ್ಥಂ
ಪ್ರಾಣಾನ್ ಹಾರಯಿಷ್ಯತಿ ಸ ತಾನ್ ರಕ್ಷಿಷ್ಯತಿ | 25 ಕಶ್ಚಿದ್ ಯದಿ ಸರ್ವಂ ಜಗತ್ ಪ್ರಾಪ್ನೋತಿ ಕಿನ್ನು ಸ್ವಪ್ರಾಣಾನ್ ಹಾರಯತಿ ಸ್ವಯಂ
ವಿನಶ್ಯತಿ ಚ ತರ್ಹಿ ತಸ್ಯ ಕೋ ಲಾಭಃ? 26 ಪುನ ಯಃ ಕಶ್ಚಿನ್ ಮಾಂ ಮಮ ವಾಕ್ಯಂ ವಾ ಲಬ್ಧಾಸ್ವದಂ ಜಾನಾತಿ ಮನುಷ್ಯಪುತ್ರೋ
ಯದಾ ಸ್ವಸ್ಯ ಪಿತುಶ್ಚ ಪವಿತ್ರಾಣಾಂ ದೂತಾನಾಞ್ಞ ತೇಜೋಭಿಃ ಪರಿವೇಷ್ಯತಿ ಆಗಮಿಷ್ಯತಿ ತದಾ ಸೋಪಿ ತಂ ಲಬ್ಧಾಸ್ವದಂ
ಜ್ಞಾಸ್ಯತಿ | 27 ಕಿನ್ನು ಯುಷ್ಮಾನಹಂ ಯಥಾರ್ಥಂ ವದಾಮಿ, ಈಶ್ವರೀಯರಾಜತ್ವಂ ನ ದೃಷ್ಟವಾ ಮೃತ್ಯುಂ ನಾಸ್ತಾದಿಷ್ಟನೇ,
ಏತಾದೃಶಾಃ ಕಿಯನ್ನೋ ಲೋಕಾ ಅತ್ರ ಸ್ಥನೇಽಪಿ ದಕ್ಷಾಯಮಾನಾಃ ಸನ್ತಿ | 28 ಏತದಾಖ್ಯಾನಕಥನಾತ್ ಪರಂ ಪ್ರಾಯೇಣಾಷ್ಟಮ
ದಿನೇಷು ಗತೇಷು ಸ ಪಿತರಂ ಯೋಹನಂ ಯಾಕೂಬಞ್ಞ ಗೃಹೀತ್ವಾ ಪ್ರಾರ್ಥಯಿತುಂ ಪರ್ವತಮೇಕಂ ಸಮಾರೂರೋಹ | 29

ಅಥ ತಸ್ಯ ಪ್ರಾರ್ಥನಕಾಲೇ ತಸ್ಯ ಮುಖಾಕೃತಿರನ್ಯರೂಪಾ ಜಾತಾ, ತದೀಯಂ ವಸ್ತುಮುಜ್ಜಲಶುಕ್ಲಂ ಜಾತಂ | 30 ಅಪರಂಜಿ ಮೂಸಾ ಏಲಿಯಶ್ಲೋಭಾ ತೇಜಸ್ವಿನೌ ದೃಷ್ಟ್ವಾ 31 ತೌ ತೇನ ಯಿರೂಶಾಲಮ್ಪುರೇ ಯೋ ಮೃತ್ಯುಃ ಸಾಧಿಷ್ಯತೇ ತದೀಯಾಂ ಕಥಾಂ ತೇನ ಸಾರ್ಧಂ ಕಥಯಿತುಮ್ ಆರೇಭಾತೇ | 32 ತದಾ ಪಿತರಾದಯಃ ಸ್ವಸ್ಯ ಸಜ್ಜಿನೋ ನಿರ್ದಯಾಕೃಷ್ಣಾ ಆಸನ್ ಕಿನ್ನು ಜಾಗರಿತ್ವಾ ತಸ್ಯ ತೇಜಸ್ವೇನ ಸಾರ್ಧಮ್ ಉತ್ತಿಷ್ಯನ್ತೌ ಜನೌ ಚ ದದೃಶುಃ | 33 ಅಥ ತಯೋರುಭಯೋ ಗಮನಕಾಲೇ ಪಿತರೋ ಯೀಶುಂ ಬಭಾಷೇ, ಹೇ ಗುರೋಽಸ್ಮಾಕಂ ಸ್ಥಾನೇಽಸ್ಮಿನ್ ಸ್ಥಿತಿಃ ಶುಭಾ, ತತ ಏಕಾ ತ್ವದರ್ಥಾ, ಏಕಾ ಮೂಸಾರ್ಥಾ, ಏಕಾ ಏಲಿಯಾರ್ಥಾ, ಇತಿ ತಿಸ್ರಃ ಕುಟ್ಮೋಽಸ್ಮಾಭಿ ನಿರ್ಮೀಯನ್ತಾಂ, ಇಮಾಂ ಕಥಾಂ ಸ ನ ವಿವಿಚ್ಯ ಕಥಯಾಮಾಸ | 34 ಅಪರಂಜಿ ತದ್ವಾಕ್ಯವದನಕಾಲೇ ಪಯೋದ ಏಕ ಆಗತ್ಯ ತೇಷಾಮುಪರಿ ಛಾಯಾಂ ಚಕಾರ, ತತಸ್ತನ್ಮದ್ಯೇ ತಯೋಃ ಪ್ರವೇಶಾತ್ ತೇ ಶಶಚ್ಚೇರೇ | 35 ತದಾ ತಸ್ಮಾತ್ ಪಯೋದಾದ್ ಇಯಮಾಕಾಶೀಯಾ ವಾಣೀ ನಿರ್ಜಗಾಮ, ಮಮಾಯಂ ಪ್ರಿಯಃ ಪುತ್ರ ಏತಸ್ಯ ಕಥಾಯಾಂ ಮನೋ ನಿಧತ್ತ | 36 ಇತಿ ಶಬ್ದೇ ಜಾತೇ ತೇ ಯೀಶುಮೇಕಾಕಿನಂ ದದೃಶುಃ ಕಿನ್ನು ತೇ ತದಾನೀಂ ತಸ್ಯ ದರ್ಶನಸ್ಯ ವಾಚಮೇಕಾಮಪಿ ನೋಕ್ತಾ ಮನಃಸು ಸ್ಥಾಪಯಾಮಾಸುಃ | 37 ಪರೇಽಹನಿ ತೇಷು ತಸ್ಮಾಚ್ಚೈಲಾದ್ ಅವರೂಢೇಷು ತಂ ಸಾಕ್ಷಾತ್ ಕರ್ತುಂ ಬಹವೋ ಲೋಕಾ ಆಜಗುಃ | 38 ತೇಷಾಂ ಮಧ್ಯಾದ್ ಏಕೋ ಜನ ಉಚ್ಚೈರುವಾಚ, ಹೇ ಗುರೋ ಅಹಂ ವಿನಯಂ ಕರೋಮಿ ಮಮ ಪುತ್ರಂ ಪ್ರತಿ ಕೃಪಾದೃಷ್ಟಿಂ ಕರೋತು, ಮಮ ಸ ಏವೈಕಃ ಪುತ್ರಃ | 39 ಭೂತೇನ ದೃತಃ ಸನ್ ಸಂ ಪ್ರಸಭಂ ಚೀಚ್ಛಬ್ದಂ ಕರೋತಿ ತನ್ಮುಖಾತ್ ಘೇಣಾ ನಿರ್ಗಚ್ಛನ್ನಿ ಚ, ಭೂತ ಇತ್ಥಂ ವಿದಾಯ್ಸ ಕ್ಲಿಷ್ಟಾ ಪ್ರಾಯಶಸ್ತಂ ನ ತ್ಯಜತಿ | 40 ತಸ್ಮಾತ್ ತಂ ಭೂತಂ ತ್ಯಾಜಯಿತುಂ ತವ ಶಿಷ್ಯಸಮೀಪೇ ನ್ಯವೇದಯಂ ಕಿನ್ನು ತೇ ನ ಶೇಕುಃ | 41 ತದಾ ಯೀಶುರವಾದೀತ್, ರೇ ಆವಿಶ್ವಾಸಿನ್ ವಿಪಥಗಾಮಿನ್ ವಂಶ ಕತಿಕಾಲಾನ್ ಯುಷಾಭಿಃ ಸಹ ಸ್ಯಾಸ್ಯಾಮ್ಯಹಂ ಯುಷಾಕಮ್ ಆಚರಣಾನಿ ಚ ಸಹಿಷ್ಯೇ? ತವ ಪುತ್ರಮಿಹಾನಯ | 42 ತತಸ್ತಸ್ಮಿನ್ನಾಗತಮಾತ್ರೇ ಭೂತಸ್ತಂ ಭೂಮೌ ಪಾತಯಿತ್ವಾ ವಿದದಾರ; ತದಾ ಯೀಶುಸ್ಯಮಮೇದ್ಯಂ ಭೂತಂ ತರ್ಜಯಿತ್ವಾ ಬಾಲಕಂ ಸ್ಪೃಶ್ಯಂ ಕೃತ್ವಾ ತಸ್ಯ ಪಿತರಿ ಸಮರ್ಪಯಾಮಾಸ | 43 ಈಶ್ವರಸ್ಯ ಮಹಾಶಕ್ತಿಮ್ ಇಮಾಂ ವಿಲೋಕ್ಯ ಸರ್ವೇಃ ಚಮಚ್ಛಕ್ರುಃ; ಇತ್ಥಂ ಯೀಶೋಃ ಸರ್ವಾರ್ಥಭಿಃ ಕ್ರಿಯಾಭಿಃ ಸರ್ವೈರ್ಲೋಕೈರಾಶ್ಚಯೈಃ ಮನ್ಯಮಾನೇ ಸತಿ ಸ ಶಿಷ್ಯಾನ್ ಬಭಾಷೇ, 44 ಕಥೇಯಂ ಯುಷಾಕಂ ಕರ್ಣೇಷು ಪ್ರವಿಶತು, ಮನುಷ್ಯಪುತ್ರೋ ಮನುಷ್ಯಾಣಾಂ ಕರೇಷು ಸಮರ್ಪಯಿಷ್ಯತೇ | 45 ಕಿನ್ನು ತೇ ತಾಂ ಕಥಾಂ ನ ಬುಬುಧಿರೇ, ಸ್ವಷ್ಟತ್ವಾಭಾವಾತ್ ತಸ್ಯಾ ಅಭಿಪ್ರಾಯಸ್ತೇಷಾಂ ಬೋಧಗಮ್ಯೋ ನ ಬಭೂವ; ತಸ್ಯಾ ಆಶಯಃ ಕ ಇತ್ಯಪಿ ತೇ ಭಯಾತ್ ಪ್ರಷ್ಟುಂ ನ ಶೇಕುಃ | 46 ತದನನ್ತರಂ ತೇಷಾಂ ಮಧ್ಯೇ ಕಃ ಶ್ರೇಷ್ಠಃ ಕಥಾಮೇತಾಂ ಗೃಹೀತ್ವಾ ತೇ ಮಿಥೋ ವಿವಾದಂ ಚಕ್ರುಃ | 47 ತತೋ ಯೀಶುಸ್ತೇಷಾಂ ಮನೋಭಿಪ್ರಾಯಂ ವಿದಿತ್ವಾ ಬಾಲಕಮೇಕಂ ಗೃಹೀತ್ವಾ ಸ್ವಸ್ಯ ನಿಕಟೇ ಸ್ಥಾಪಯಿತ್ವಾ ತಾನ್ ಜಗಾದ, 48 ಯೋ ಜನೋ ಮಮ ನಾಮ್ಯಾಸ್ಯ ಬಾಲಾಸ್ಯಾತಿಥ್ಯಂ ವಿದಧಾತಿ ಸ ಮಮಾತಿಥ್ಯಂ ವಿದಧಾತಿ, ಯಶ್ಚ ಮಮಾತಿಥ್ಯಂ ವಿದಧಾತಿ ಸ ಮಮ ಪ್ರೇರಕಸ್ಯಾತಿಥ್ಯಂ ವಿದಧಾತಿ, ಯುಷಾಕಂ ಮಧ್ಯೇಯಃ ಸ್ವಂ ಸರ್ವಸ್ಮಾತ್ ಕ್ಷುದ್ರಂ ಜಾನೀತೇ ಸ ಏವ ಶ್ರೇಷ್ಠೋ ಭವಿಷ್ಯತಿ | 49 ಅಪರಂಜಿ ಯೋಹನ್ ವ್ಯಾಜಹಾರ ಹೇ ಪ್ರಭೇ ತವ ನಾಮ್ಯಾ ಭೂತಾನ್ ತ್ಯಾಜಯನ್ತಂ ಮಾನುಷಮ್ ಏಕಂ ದೃಷ್ಟವನ್ನೋ ವಯಂ, ಕಿನ್ತ್ವಸ್ಯಾಕಮ್ ಅಪಶ್ಚಾದ್ ಗಾಮಿತ್ವಾತ್ ತಂ ನ್ಯಷೇಧಾಮ್ | ತದಾನೀಂ ಯೀಶುರವಾಚ, 50 ತಂ ಮಾ ನಿಷೇಧತ, ಯತೋ ಯೋ ಜನೋಽಸ್ಮಾಕಂ ನ ವಿಪಕ್ಷಃ ಸ ಏವಾಸ್ಮಾಕಂ ಸಪಕ್ಷೋ ಭವತಿ | 51 ಅನನ್ತರಂ ತಸ್ಮಾರೋಹಣಸಮಯ ಉಪಸ್ಥಿತೇ ಸ ಸ್ಥಿರಚೇತಾ ಯಿರೂಶಾಲಮಂ ಪ್ರತಿ ಯಾತ್ರಾಂ ಕರ್ತುಂ ನಿಶ್ಚಿತ್ಯಾಗ್ರೇ ದೂತಾನ್ ಪ್ರೇಷಯಾಮಾಸ | 52 ತಸ್ಮಾತ್ ತೇ ಗತ್ವಾ ತಸ್ಯ ಪ್ರಯೋಜನೀಯದ್ರವ್ಯಾಣಿ ಸಂಗ್ರಹೀತುಂ ಶೋಮಿರೋಣೀಯಾನಾಂ ಗ್ರಾಮಂ ಪ್ರವಿವಿಶುಃ | 53 ಕಿನ್ನು ಸ ಯಿರೂಶಾಲಮಂ ನಗರಂ ಯಾತಿ ತತೋ ಹೇತೋ ಲೋಕಾಸ್ತಸ್ಯಾತಿಥ್ಯಂ ನ ಚಕ್ರುಃ | 54 ಅತಃಪವ ಯಾಕೂಬ್ಯೋಹನೌ ತಸ್ಯ ಶಿಷ್ಯೌ ತದ್ ದೃಷ್ಟ್ವಾ ಜಗದತುಃ, ಹೇ ಪ್ರಭೋ ಏಲಿಯೋ ಯಥಾ ಚಕಾರ ತಥಾ ವಯಮಪಿ ಕಿಂ ಗಗಣಾದ್ ಆಗಂತುಮ್ ಏತಾನ್ ಭಸ್ಮೀಕರ್ತುಮ್ ಇವಮಾಜ್ಞಾಪಯಾಮಃ? ಭವಾನ್ ಕಿಮಿಚ್ಛತಿ? 55 ಕಿನ್ನು ಸ ಮುಖಂ ಪರಾವರ್ತ್ಯ ತಾನ್ ತರ್ಜಯಿತ್ವಾ ಗದಿತವಾನ್ ಯುಷಾಕಂ ಮನೋಭಾವಃ ಕಃ, ಇತಿ ಯೂಯಂ ನ ಜಾನೀಥ | 56 ಮನುಜಸುತೋ ಮನುಜಾನಾಂ ಪ್ರಾಣಾನ್ ನಾಶಯಿತುಂ ನಾಗಚ್ಛತ್, ಕಿನ್ನು ರಕ್ಷಿತುಮ್ ಆಗಚ್ಛತ್ | ಪಶ್ಚಾದ್ ಇತರಗ್ರಾಮಂ ತೇ ಯಯುಃ | 57 ತದನನ್ತರಂ ಪಥಿ ಗಮನಕಾಲೇ ಜನ ಏಕಸ್ತಂ ಬಭಾಷೇ, ಹೇ ಪ್ರಭೋ ಭವಾನ್ ಯತ್ರ ಯಾತಿ ಭವತಾ ಸಹಾಹಮಪಿ ತತ್ರ ಯಾಸ್ಯಾಮಿ | 58 ತದಾನೀಂ ಯೀಶುಸ್ಯಮುವಾಚ, ಗೋಮಾಯೂನಾಂ ಗರ್ತಾ ಆಸತೇ, ವಿಹಾಯಸೀಯವಿಹಗಾನಾಂ ನೀಡಾನಿ ಚ ಸನ್ನಿ, ಕಿನ್ನು ಮಾನವತನಯಸ್ಯ ಶಿರಃ ಸ್ಥಾಪಯಿತುಂ ಸ್ಯಾನಂ ನಾಸ್ತಿ | 59 ತತಃ ಪರಂ ಸ ಇತರಜನಂ ಜಗಾದ, ತ್ವಂ ಮಮ ಪಶ್ಚಾದ್ ಏಹಿ; ತತಃ ಸ ಉವಾಚ, ಹೇ ಪ್ರಭೋ ಪೂರ್ವಂ ಪಿತರಂ

ಶೃಶಾನೇ ಸ್ಥಾಪಯಿತುಂ ಮಾಮಾದಿಶತು | 60 ತದಾ ಯೀಶುರುವಾಚ, ಮೃತಾ ಮೃತಾನ್ ಶೃಶಾನೇ ಸ್ಥಾಪಯಂತು ಕಿನ್ನು ತ್ವಂ
 ಗತ್ವೇಶ್ವರೀಯರಾಜ್ಯಸ್ಯ ಕಥಾಂ ಪ್ರಚಾರಯ | 61 ತತೋನ್ಯಃ ಕಥಯಾಮಾಸ, ಹೇ ಪ್ರಭೋ ಮಯಾಪಿ ಭವತಃ ಪಶ್ಚಾದ್ ಗಂಸ್ಯತೇ,
 ಕಿನ್ನು ಪೂರ್ವಂ ಮಮ ನಿವೇಶನಸ್ಯ ಪರಿಜನಾನಾಮ್ ಅನುಮತಿಂ ಗ್ರಹೀತುಮ್ ಅಹಮಾದಿಶ್ಯೈ ಭವತಾ | 62 ತದಾನೀಂ
 ಯೀಶುಸ್ತಂ ಪ್ರೋಕ್ಷವಾನ್, ಯೋ ಜನೋ ಲಾಜ್ಞಲೇ ಕರಮರ್ಪಯಿತ್ವಾ ಪಶ್ಚಾತ್ ಪಶ್ಯತಿ ಸ ಈಶ್ವರೀಯರಾಜ್ಯಂ ನಾಹತಿ |

10 ತತಃ ಪರಂ ಪ್ರಭುರಪರಾನ್ ಸಪ್ತತಿಶಿಷ್ಯಾನ್ ನಿಯುಜ್ಯ ಸ್ವಯಂ ಯಾನಿ ನಗರಾಣಿ ಯಾನಿ ಸ್ಥಾನಾನಿ ಚ ಗಮಿಷ್ಯತಿ ತಾನಿ
 ನಗರಾಣಿ ತಾನಿ ಸ್ಥಾನಾನಿ ಚ ಪ್ರತಿ ದ್ವೌ ದ್ವೌ ಜನೌ ಪ್ರಹಿತವಾನ್ | 2 ತೇಭ್ಯಃ ಕಥಯಾಮಾಸ ಚ ಶಸ್ತಾನಿ ಬಹೂನೀತಿ ಸತ್ಯಂ
 ಕಿನ್ನು ಛೇದಕಾ ಅಲ್ಪೇ; ತಸ್ಮಾದ್ಧೇತೋಃ ಶಸ್ತ್ರಕ್ಷೇತ್ರೇ ಛೇದಕಾನ್ ಅಪರಾನಪಿ ಪ್ರೇಷಯಿತುಂ ಕ್ಷೇತ್ರಸ್ವಾಮಿನಂ ಪ್ರಾರ್ಥಯದ್ಧಂ | 3
 ಯೂಯಂ ಯಾತ, ಪಶ್ಯತ, ವ್ಯಕಾಣಾಂ ಮಧ್ಯೇ ಮೇಷಶಾವಕಾನಿವ ಯುಷ್ಮಾನ್ ಪ್ರಹಿಣೋಮಿ | 4 ಯೂಯಂ ಕ್ಷುದ್ರಂ
 ಮಹದ್ ವಾ ವಸನಸಮ್ಪುಟಕಂ ಪಾದುಕಾಶ್ಚ ಮಾ ಗೃಹ್ಣೀತ, ಮಾರ್ಗಮಧ್ಯೇ ಕಮಪಿ ಮಾ ನಮತ ಚ | 5 ಅಪರಶ್ಚ ಯೂಯಂ
 ಯದ್ ಯತ್ ನಿವೇಶನಂ ಪ್ರವಿಶಥ ತತ್ರ ನಿವೇಶನಸ್ಯಾಸ್ಯ ಮಜ್ಜಲಂ ಭೂಯಾದಿತಿ ವಾಕ್ಯಂ ಪ್ರಥಮಂ ವದತ | 6 ತಸ್ಮಾತ್ ತಸ್ಮಿನ್
 ನಿವೇಶನೇ ಯದಿ ಮಜ್ಜಲಪಾತ್ರಂ ಸ್ಥಾಸ್ಯತಿ ತರ್ಹಿ ತನ್ಮಜ್ಜಲಂ ತಸ್ಯ ಭವಿಷ್ಯತಿ, ನೋಚೇತ್ ಯುಷ್ಮಾನ್ ಪ್ರತಿ ಪರಾವರ್ತಿಷ್ಯತೇ |
 7 ಅಪರಶ್ಚ ತೇ ಯತ್ಕಿಂಚಿದ್ ದಾಸ್ಯಂತಿ ತದೇವ ಭುಕ್ತ್ವಾ ಪೀತ್ವಾ ತಸ್ಮಿನ್ನಿವೇಶನೇ ಸ್ಥಾಸ್ಯಥ; ಯತಃ ಕರ್ಮ್ಯಕಾರೀ ಜನೋ
 ಭೃತಿಮ್ ಅರ್ಹತಿ; ಗೃಹಾದ್ ಗೃಹಂ ಮಾ ಯಾಸ್ಯಥ | 8 ಅನ್ಯಚ್ಚ ಯುಷ್ಮಾಸು ಕಿಮಪಿ ನಗರಂ ಪ್ರವಿಷ್ಣೇಷು ಲೋಕಾ ಯದಿ
 ಯುಷ್ಮಾಕಮ್ ಆತಿಥ್ಯಂ ಕರಿಷ್ಯಂತಿ, ತರ್ಹಿ ಯತ್ ಖಾದ್ಯಮ್ ಉಪಸ್ಥಾಸ್ಯಂತಿ ತದೇವ ಖಾದಿಷ್ಯಥ | 9 ತನ್ನಗರಸ್ಥಾನ್ ರೋಗಿಣಃ
 ಸ್ಪಸ್ಥಾನ್ ಕರಿಷ್ಯಥ, ಈಶ್ವರೀಯಂ ರಾಜ್ಯಂ ಯುಷ್ಮಾಕಮ್ ಅನ್ವಿಕಮ್ ಆಗಮತ್ ಕಥಾಮೇತಾಶ್ಚ ಪ್ರಚಾರಯಿಷ್ಯಥ | 10
 ಕಿನ್ನು ಕಿಮಪಿ ಪುರಂ ಯುಷ್ಮಾಸು ಪ್ರವಿಷ್ಣೇಷು ಲೋಕಾ ಯದಿ ಯುಷ್ಮಾಕಮ್ ಆತಿಥ್ಯಂ ನ ಕರಿಷ್ಯಂತಿ, ತರ್ಹಿ ತಸ್ಯ ನಗರಸ್ಯ
 ಪನ್ನಾಂ ಗತ್ತಾ ಕಥಾಮೇತಾಂ ವದಿಷ್ಯಥ, 11 ಯುಷ್ಮಾಕಂ ನಗರೀಯಾ ಯಾ ಧೂಲ್ಯೋಽಸ್ಮಾಸು ಸಮಲಗನ್ ತಾ ಅಪಿ
 ಯುಷ್ಮಾಕಂ ಪ್ರಾತಿಕೂಲ್ಯೇನ ಸಾಕ್ಷಾರ್ಥಂ ಸಮ್ಪಾತಯಾಮಃ; ತಥಾಪೀಶ್ವರರಾಜ್ಯಂ ಯುಷ್ಮಾಕಂ ಸಮೀಪಮ್ ಆಗತಮ್ ಇತಿ
 ನಿಶ್ಚಿತಂ ಜಾನೀತ | 12 ಅಹಂ ಯುಷ್ಮಭ್ಯಂ ಯಥಾರ್ಥಂ ಕಥಯಾಮಿ, ವಿಚಾರದಿನೇ ತಸ್ಯ ನಗರಸ್ಯ ದಶಾತಃ ಸಿದೋಮೋ
 ದಶಾ ಸಹ್ಯಾ ಭವಿಷ್ಯತಿ | 13 ಹಾ ಹಾ ಕೋರಾಸೀನ್ ನಗರ, ಹಾ ಹಾ ಬೈತ್ಸೈದಾನಗರ ಯುವಯೋರ್ಮಧ್ಯೇ ಯಾದ್ಯಶಾನಿ
 ಆಶ್ಚರ್ಯಾಣಿ ಕರ್ಮ್ಯಾಣ್ಯಕ್ರಿಯಂತು, ತಾನಿ ಕರ್ಮ್ಯಾಣಿ ಯದಿ ಸೋರಸೀದೋನೋ ನಗರಯೋರಕಾರಿಷ್ಯಂತು, ತದಾ ಇತೋ
 ಬಹುದಿನಪೂರ್ವಂ ತನ್ನಿವಾಸಿನಃ ಶಣವಸ್ತ್ರಾಣಿ ಪರಿಧಾಯ ಗಾತ್ರೇಷು ಭಸ್ಮ ವಿಲಿಪ್ಯ ಸಮುವಿಶ್ಯ ಸಮಖೇತ್ಸಂತು | 14 ಅತೋ
 ವಿಚಾರದಿವಸೇ ಯುಷ್ಮಾಕಂ ದಶಾತಃ ಸೋರಸೀದೋನ್ನಿವಾಸಿನಾಂ ದಶಾ ಸಹ್ಯಾ ಭವಿಷ್ಯತಿ | 15 ಹೇ ಕಫರ್ನಾಹೂಮ್, ತ್ವಂ
 ಸ್ವರ್ಗಂ ಯಾವದ್ ಉನ್ನತಾ ಕಿನ್ನು ನರಕಂ ಯಾವತ್ ನ್ಯಗ್ಭವಿಷ್ಯಸಿ | (Hades 986) 16 ಯೋ ಜನೋ ಯುಷ್ಮಾಕಂ ವಾಕ್ಯಂ ಗೃಹ್ಯಾತಿ
 ಸ ಮಮೈವ ವಾಕ್ಯಂ ಗೃಹ್ಯಾತಿ; ಕಿಂಚ ಯೋ ಜನೋ ಯುಷ್ಮಾಕಮ್ ಅವಜ್ಞಾಂ ಕರೋತಿ ಸ ಮಮೈವಾವಜ್ಞಾಂ ಕರೋತಿ; ಯೋ
 ಜನೋ ಮಮಾವಜ್ಞಾಂ ಕರೋತಿ ಚ ಸ ಮತ್ಪ್ರೇರಕಸ್ಯೈವಾವಜ್ಞಾಂ ಕರೋತಿ | 17 ಅಥ ತೇ ಸಪ್ತತಿಶಿಷ್ಯಾ ಆನಂತೇನ ಪ್ರತ್ಯಾಗತ್ಯ
 ಕಥಯಾಮಾಸುಃ, ಹೇ ಪ್ರಭೋ ಭವತೋ ನಾಮ್ನಾ ಭೂತಾ ಅವ್ಯಸಾಕಂ ವಶೀಭವಂತಿ | 18 ತದಾನೀಂ ಸ ತಾನ್ ಜಗಾದ,
 ವಿದ್ಯುತಮಿವ ಸ್ವರ್ಗಾತ್ ಪತಂತಂ ಶೈತಾನಮ್ ಅದರ್ಶಮ್ | 19 ಪಶ್ಯತ ಸರ್ಪಾನ್ ವೃಶ್ಚಿಕಾನ್ ರಿಪೋಃ ಸರ್ವಪರಾಕ್ರಮಾಂಶ್ಚ
 ಪದತಲೈ ದಲಯಿತುಂ ಯುಷ್ಮಭ್ಯಂ ಶಕ್ತಿಂ ದದಾಮಿ ತಸ್ಮಾದ್ ಯುಷ್ಮಾಕಂ ಕಾಪಿ ಹಾನಿ ನರ್ ಭವಿಷ್ಯತಿ | 20 ಭೂತಾ ಯುಷ್ಮಾಕಂ
 ವಶೀಭವಂತಿ, ಏತನ್ನಿಮಿತ್ರತ್ ಮಾ ಸಮುಲ್ಲಸತ, ಸ್ವರ್ಗೇ ಯುಷ್ಮಾಕಂ ನಾಮಾನಿ ಲಿಖಿತಾನಿ ಸನ್ನೀತಿ ನಿಮಿತ್ತಂ ಸಮುಲ್ಲಸತ | 21
 ತದ್ಭಟಿಕಾಯಾಂ ಯೀಶು ಮರ್ನಸಿ ಜಾತಾಹ್ಲಾದಃ ಕಥಯಾಮಾಸ ಹೇ ಸ್ವರ್ಗಪೃಥಿವ್ಯೋರೇಕಾಧಿಪತೇ ಪಿತೃಸ್ತಂ ಜ್ಞಾನವತಾಂ
 ವಿದುಷಾಶ್ಚ ಲೋಕಾನಾಂ ಪುರಸ್ತಾತ್ ಸರ್ವಮೇತದ್ ಅಪ್ರಕಾಶ್ಯ ಬಾಲಕಾನಾಂ ಪುರಸ್ತಾತ್ ಪ್ರಾಕಾಶಯ ಏತಸ್ಮಾದ್ಧೇತೋಸ್ತಾಂ
 ಧನ್ಯಂ ವದಾಮಿ, ಹೇ ಪಿತರಿತ್ಯಂ ಭವತು ಯದ್ ಏತದೇವ ತವ ಗೋಚರ ಉತ್ತಮಮ್ | 22 ಪಿತಾ, ಸರ್ವಾಣಿ ಮಯಿ
 ಸಮರ್ಪಿತಾನಿ ಪಿತರಂ ವಿನಾ ಕೋಪಿ ಪುತ್ರಂ ನ ಜಾನಾತಿ ಕಿಂಚ ಪುತ್ರಂ ವಿನಾ ಯಸ್ಮೈ ಜನಾಯ ಪುತ್ರಸ್ತಂ ಪ್ರಕಾಶಿತವಾನ್ ತ್ವ
 ವಿನಾ ಕೋಪಿ ಪಿತರಂ ನ ಜಾನಾತಿ | 23 ತತಃ ಪರಂ ಸ ಶಿಷ್ಯಾನ್ ಪ್ರತಿ ಪರಾವೃತ್ಯ ಗುಪ್ತಂ ಜಗಾದ, ಯೂಯಮೇತಾನಿ
 ಸರ್ವಾಣಿ ಪಶ್ಯಥ ತತೋ ಯುಷ್ಮಾಕಂ ಚಕ್ಷೂಂಷಿ ಧನ್ಯಾನಿ | 24 ಯುಷ್ಮಾನಹಂ ವದಾಮಿ, ಯೂಯಂ ಯಾನಿ ಸರ್ವಾಣಿ ಪಶ್ಯಥ
 ತಾನಿ ಬಹವೋ ಭವಿಷ್ಯದ್ಧಾದಿನೋ ಭೂಪತಯಶ್ಚ ದ್ರಷ್ಟುಮಿಚ್ಛನ್ತೋಪಿ ದ್ರಷ್ಟುಂ ನ ಪ್ರಾಪ್ನುವನ್, ಯುಷ್ಮಾಭಿ ಯಾ ಯಾಃ

ಕಥಾಶ್ಚ ಶ್ರೂಯಂತೇ ತಾಃ ಶ್ರೋತುಮಿಚ್ಛನ್ನೋಪಿ ಶ್ರೋತುಂ ನಾಲಭನ್ | 25 ಅನನ್ತರಮ್ ಏಕೋ ವ್ಯವಸ್ಥಾಪಕ ಉತ್ಥಾಯ ತಂ ಪರೀಕ್ಷಿತುಂ ಪಪ್ರಚ್ಛ, ಹೇ ಉಪದೇಶಕ ಅನನ್ತಾಯುಷಃ ಪ್ರಾಪ್ತಯೇ ಮಯಾ ಕಿಂ ಕರಣೀಯಂ? (aiṅiṅis g166) 26 ಯೀಶುಃ ಪ್ರತ್ಯುವಾಚ, ಅತ್ರಾರ್ಥೇ ವ್ಯವಸ್ಥಾಯಾಂ ಕಿಂ ಲಿಖಿತಮಸ್ತಿ? ತ್ವಂ ಕೀದೃಕ್ ಪರಸಿ? 27 ತತಃ ಸೋವದತ್, ತ್ವಂ ಸರ್ವಾನ್ತಃಕರಣೈಃ ಸರ್ವಪ್ರಾಣೈಃ ಸರ್ವಶಕ್ತಿಭಿಃ ಸರ್ವಚಿತ್ತೈಶ್ಚ ಪ್ರಭೌ ಪರಮೇಶ್ವರೇ ಪ್ರೇಮ ಕುರು, ಸಮೀಪವಾಸಿನಿ ಸ್ವಮತ್ ಪ್ರೇಮ ಕುರು ಚ | 28 ತದಾ ಸ ಕಥಯಾಮಾಸ, ತ್ವಂ ಯಥಾರ್ಥಂ ಪ್ರತ್ಯವೋಚಃ, ಇತ್ಥಮ್ ಆಚರ ತೇನೈವ ಜೀವಿಷ್ಯಸಿ | 29 ಕಿನ್ನು ಸ ಜನಃ ಸ್ವಂ ನಿರ್ದೋಷಂ ಜ್ಞಾಪಯಿತುಂ ಯೀಶುಂ ಪಪ್ರಚ್ಛ, ಮಮ ಸಮೀಪವಾಸೀ ಕಃ? ತತೋ ಯೀಶುಃ ಪ್ರತ್ಯುವಾಚ, 30 ಏಕೋ ಜನೋ ಯಿರೂಶಾಲಮ್ಪುರಾದ್ ಯಿರೀಹೋಪುರಂ ಯಾತಿ, ಏತರ್ಹಿ ದಸ್ಯೂನಾಂ ಕರೇಷು ಪತಿತೇ ತೇ ತಸ್ಯ ವಸ್ತ್ರಾದ್ರಿಕಂ ಹೃತವನ್ತಃ ತಮಾಹತ್ಯ ಮೃತಪ್ರಾಯಂ ಕೃತ್ವಾ ತ್ಯಕ್ತ್ವಾ ಯಯುಃ | 31 ಅಕಸ್ಮಾದ್ ಏಕೋ ಯಾಜಕಸ್ತೇನ ಮಾರ್ಗೇಣ ಗಚ್ಛನ್ ತಂ ದೃಷ್ಟ್ವಾ ಮಾರ್ಗಾನ್ಯಪಾರ್ಶ್ವೇನ ಜಗಾಮ | 32 ಇತ್ಥಮ್ ಏಕೋ ಲೇವೀಯಸ್ತತ್ಸ್ಥಾನಂ ಪ್ರಾಪ್ಯ ತಸ್ಯಾನ್ತಿಕಂ ಗತ್ವಾ ತಂ ವಿಲೋಕ್ಯಾನ್ಯೇನ ಪಾರ್ಶ್ವೇನ ಜಗಾಮ | 33 ಕಿನ್ತ್ವೇಕಃ ಶೋಮಿರೋಣೀಯೋ ಗಚ್ಛನ್ ತತ್ಸ್ಥಾನಂ ಪ್ರಾಪ್ಯ ತಂ ದೃಷ್ಟ್ವಾದಯತ | 34 ತಸ್ಯಾನ್ತಿಕಂ ಗತ್ವಾ ತಸ್ಯ ಕ್ಷತೇಷು ತೈಲಂ ದ್ರಾಕ್ಷಾರಸಇ ಪ್ರಕ್ಷಿಪ್ಯ ಕ್ಷತಾನಿ ಬದ್ಧಾನಿ ನಿಜವಾಹನೋಪರಿ ತಮುಪವೇಶ್ಯ ಪ್ರವಾಸೀಯಗೃಹಮ್ ಆನೀಯ ತಂ ಸಿಷೇವೇ | 35 ಪರಸ್ಮಿನ್ ದಿವಸೇ ನಿಜಗಮನಕಾಲೇ ದ್ವೌ ಮುದ್ರಾಪಾದೌ ತದ್ಗೃಹಸ್ವಾಮಿನೇ ದತ್ತ್ವಾವದತ್ ಜನಮೇನಂ ಸೇವಸ್ಯ ತತ್ರ ಯೋಽಧಿಕೋ ವ್ಯಯೋ ಭವಿಷ್ಯತಿ ತಮಹಂ ಪುನರಾಗಮನಕಾಲೇ ಪರಿಶೋತ್ಸ್ಯಾಮಿ | 36 ಏಷಾಂ ತ್ರಯಾಣಾಂ ಮಧ್ಯೇ ತಸ್ಯ ದಸ್ಯುಹಸ್ವಪತಿತಸ್ಯ ಜನಸ್ಯ ಸಮೀಪವಾಸೀ ಕಃ? ತ್ವಯಾ ಕಿಂ ಬುದ್ಧತೇ? 37 ತತಃ ಸ ವ್ಯವಸ್ಥಾಪಕಃ ಕಥಯಾಮಾಸ ಯಸ್ಸಸ್ಮಿನ್ ದಯಾಂ ಚಕಾರ | ತದಾ ಯೀಶುಃ ಕಥಯಾಮಾಸ ತ್ವಮಪಿ ಗತ್ವಾ ತಥಾಚರ | 38 ತತಃ ಪರಂ ತೇ ಗಚ್ಛನ್ತ ಏಕಂ ಗ್ರಾಮಂ ಪ್ರವಿವಿಶುಃ; ತದಾ ಮರ್ಥಾನಾಮಾ ಸ್ತ್ರೀ ಸ್ವಗೃಹೇ ತಸ್ಯಾತಿಥ್ಯಂ ಚಕಾರ | 39 ತಸ್ಮಾತ್ ಮರಿಯಮ್ ನಾಮಧೇಯಾ ತಸ್ಯಾ ಭಗಿನೀ ಯೀಶೋಃ ಪದಸಮೀಪ ಉವವಿಶ್ಯ ತಸ್ಯೋಪದೇಶಕಥಾಂ ಶ್ರೋತುಮಾರೇಭೇ | 40 ಕಿನ್ನು ಮರ್ಥಾ ನಾನಾಪರಿಚರ್ಯಾಯಾಂ ವ್ಯಗ್ರಾ ಬಭೂವ ತಸ್ಮಾದ್ಧೇತೋಸ್ತಸ್ಯ ಸಮೀಪಮಾಗತ್ಯ ಬಭಾಷೇ; ಹೇ ಪ್ರಭೋ ಮಮ ಭಗಿನೀ ಕೇವಲಂ ಮಮೋಪರಿ ಸರ್ವಕರ್ಮಣಾಂ ಭಾರಮ್ ಅರ್ಪಿತವತಿ ತತ್ರ ಭವತಾ ಕಿಚ್ಛಿದಪಿ ನ ಮನೋ ನಿಧೀಯತೇ ಕಿಮ್? ಮಮ ಸಾಹಾಯ್ಯಂ ಕರ್ತುಂ ಭವಾನ್ ತಾಮಾದಿಶತು | 41 ತತೋ ಯೀಶುಃ ಪ್ರತ್ಯುವಾಚ ಹೇ ಮರ್ಥೇ ಹೇ ಮರ್ಥೇ, ತ್ವಂ ನಾನಾಕಾರ್ಯೇಷು ಚಿಂತಿತವತಿ ವ್ಯಗ್ರಾ ಚಾಸಿ, 42 ಕಿನ್ನು ಪ್ರಯೋಜನೀಯಮ್ ಏಕಮಾತ್ರಮ್ ಆಸ್ತೇ | ಅಪರಇಯಮುತ್ತಮಂ ಭಾಗಂ ಕೋಪಿ ಹರ್ತುಂ ನ ಶಕ್ನೋತಿ ಸಏವ ಮರಿಯಮಾ ವೃತಃ |

11 ಅನನ್ತರಂ ಸ ಕಸ್ಮಿಂಶ್ಚಿತ್ ಸ್ಥಾನೇ ಪ್ರಾರ್ಥಯತ ತತ್ರಮಾಪ್ತೌ ಸತ್ಯಾಂ ತಸ್ಯೈಕಃ ಶಿಷ್ಯಸ್ತಂ ಜಗಾದ ಹೇ ಪ್ರಭೋ ಯೋಹನ್ ಯಥಾ ಸ್ವಶಿಷ್ಯಾನ್ ಪ್ರಾರ್ಥಯಿತುಮ್ ಉಪದಿಷ್ಟವಾನ್ ತಥಾ ಭವಾನಪ್ಯಸ್ಮಾನ್ ಉಪದಿಶತು | 2 ತಸ್ಮಾತ್ ಸ ಕಥಯಾಮಾಸ, ಪ್ರಾರ್ಥನಕಾಲೇ ಯೂಯಮ್ ಇತ್ಥಂ ಕಥಯದ್ಧಂ, ಹೇ ಅಸ್ಮಾಕಂ ಸ್ವಗೃಹಸ್ಥಪಿತಸ್ತವ ನಾಮ ಪೂಜ್ಯಂ ಭವತು; ತವ ರಾಜತ್ವಂ ಭವತು; ಸ್ವರ್ಗೇ ಯಥಾ ತಥಾ ಪೃಥಿವ್ಯಾಮಪಿ ತವೇಚ್ಛಯಾ ಸರ್ವಂ ಭವತು | 3 ಪ್ರತ್ಯಹಮ್ ಅಸ್ಮಾಕಂ ಪ್ರಯೋಜನೀಯಂ ಭೋಜ್ಯಂ ದೇಹಿ | 4 ಯಥಾ ವಯಂ ಸರ್ವಾನ್ ಅಪರಾಧಿನಃ ಕ್ಷಮಾಮಹೇ ತಥಾ ತ್ವಮಪಿ ಪಾಪಾನ್ಯಸ್ಮಾಕಂ ಕ್ಷಮಸ್ಯ | ಅಸ್ಮಾನ್ ಪರೀಕ್ಷಾಂ ಮಾನಯ ಕಿನ್ನು ಪಾಪಾತ್ಮನೋ ರಕ್ಷ | 5 ಪಶ್ಯಾತ್ ಸೋಪರಮಪಿ ಕಥಿತವಾನ್ ಯದಿ ಯುಷ್ಮಾಕಂ ಕಸ್ಯಚಿದ್ ಬನ್ಧುಷ್ಠಿಪತಿ ನಿಶೀಧೇ ಚ ತಸ್ಯ ಸಮೀಪಂ ಸ ಗತ್ವಾ ವದತಿ, 6 ಹೇ ಬನ್ಧೋ ಪಥಿಕ ಏಕೋ ಬನ್ಧು ಮಮ ನಿವೇಶನಮ್ ಆಯಾತಃ ಕಿನ್ನು ತಸ್ಯಾತಿಥ್ಯಂ ಕರ್ತುಂ ಮಮಾನಿಕೇ ಕಿಮಪಿ ನಾಸಿ, ಅತಏವ ಪೂಪತ್ರಯಂ ಮಹ್ಯಮ್ ಋಣಂ ದೇಹಿ; 7 ತದಾ ಸ ಯದಿ ಗೃಹಮಧ್ಯಾತ್ ಪ್ರತಿವದತಿ ಮಾಂ ಮಾ ಕ್ಷಿಶಾನ್, ಇದಾನೀಂ ದ್ವಾರಂ ರುದ್ಧಂ ಶಯನೇ ಮಯಾ ಸಹ ಬಾಲಕಾಶ್ಚ ತಿಷ್ಠನ್ತಿ ತುಭ್ಯಂ ದಾತುಮ್ ಉತ್ಥಾತುಂ ನ ಶಕ್ನೋಮಿ, 8 ತರ್ಹಿ ಯುಷ್ಮಾನಹಂ ವದಾಮಿ, ಸ ಯದಿ ಮಿತ್ರತಯಾ ತಸ್ಮೈ ಕಿಮಪಿ ದಾತುಂ ನೋತ್ತಿಷ್ಠತಿ ತಥಾಪಿ ವಾರಂ ವಾರಂ ಪ್ರಾರ್ಥನಾತ ಉತ್ಥಾಪಿತಃ ಸನ್ ಯಸ್ಮಿನ್ ತಸ್ಯ ಪ್ರಯೋಜನಂ ತದೇವ ದಾಸ್ಯತಿ | 9 ಅತಃ ಕಾರಣಾತ್ ಕಥಯಾಮಿ, ಯಾಚದ್ಧಂ ತತೋ ಯುಷ್ಮಭ್ಯಂ ದಾಸ್ಯತೇ, ಮೃಗಯದ್ಧಂ ತತ ಉದ್ದೇಶಂ ಪ್ರಾಪ್ಯಥ, ದ್ವಾರಮ್ ಆಹತ ತತೋ ಯುಷ್ಮಭ್ಯಂ ದ್ವಾರಂ ಮೋಕ್ಷತೇ | 10 ಯೋ ಯಾಚತೇ ಸ ಪ್ರಾಪ್ನೋತಿ, ಯೋ ಮೃಗಯತೇ ಸ ಏವೋದ್ದೇಶಂ ಪ್ರಾಪ್ನೋತಿ, ಯೋ ದ್ವಾರಮ್ ಆಹನ್ತಿ ತದರ್ಥಂ ದ್ವಾರಂ ಮೋಚ್ಯತೇ | 11 ಪುತ್ರೇಣ ಪೂಪೇ ಯಾಚಿತೇ ತಸ್ಮೈ ಪಾಷಾಣಂ ದದಾತಿ ವಾ ಮತ್ಸ್ಯೇ ಯಾಚಿತೇ ತಸ್ಮೈ ಸರ್ಪಂ ದದಾತಿ 12 ವಾ ಅಣ್ಣೇ ಯಾಚಿತೇ ತಸ್ಮೈ ವೃಶ್ಚಿಕಂ ದದಾತಿ ಯುಷ್ಮಾಕಂ ಮಧ್ಯೇ

ಕ ಏತಾದ್ಯಶಃ ಪಿತಾಸ್ತೇ? 13 ತಸ್ಮಾದೇವ ಯೂಯಮಭದ್ರಾ ಅಪಿ ಯದಿ ಸ್ವಸ್ವಬಾಲಕೇಭ್ಯಃ ಉತ್ತಮಾನಿ ದ್ರವ್ಯಾಣಿ ದಾತುಂ
 ಜಾನೀಧ ತರ್ಹ್ಯಸ್ಮಾಕಂ ಸ್ವರ್ಗಸ್ಥಃ ಪಿತಾ ನಿಜಯಾಚಕೇಭ್ಯಃ ಕಿಂ ಪವಿತ್ರಮ್ ಆತ್ಮಾನಂ ನ ದಾಸ್ಯತಿ? 14 ಅನನ್ತರಂ ಯೇಶುನಾ
 ಕಸ್ಮಾಚ್ಚಿದ್ ಏಕಸ್ಮಿನ್ ಮೂಕಭೂತೇ ತ್ಯಾಜಿತೇ ಸತಿ ಸ ಭೂತತ್ಯಕ್ತೋ ಮಾನುಷೋ ವಾಕ್ಯಂ ವಕ್ತುಮ್ ಆರೇಭೇ; ತತೋ ಲೋಕಾಃ
 ಸಕಲಾ ಅಶ್ಚರ್ಯ್ಯಂ ಮೇನಿರೇ | 15 ಕಿನ್ನು ತೇಷಾಂ ಕೇಚಿದೂಚು ಜನೋಯಂ ಬಾಲಸಿಬೂಬಾ ಅರ್ಥಾದ್ ಭೂತರಾಜೇನ
 ಭೂತಾನ್ ತ್ಯಾಜಯತಿ | 16 ತಂ ಪರೀಕ್ಷಿತುಂ ಕೇಚಿದ್ ಆಕಾಶೀಯಮ್ ಏಕಂ ಚಿಹ್ನಂ ದರ್ಶಯಿತುಂ ತಂ ಪ್ರಾರ್ಥಯಾಚ್ಚಕ್ರೀ |
 17 ತದಾ ಸ ತೇಷಾಂ ಮನಃಕಲ್ಪನಾಂ ಜ್ಞಾತ್ವಾ ಕಥಯಾಮಾಸ, ಕಸ್ತಚಿದ್ ರಾಜ್ಯಸ್ಯ ಲೋಕಾ ಯದಿ ಪರಸ್ವರಂ ವಿರುನ್ಧನ್ತಿ ತರ್ಹಿ
 ತದ್ ರಾಜ್ಯಮ್ ನಶ್ಯತಿ; ಕೇಚಿದ್ ಗೃಹಸ್ಥಾ ಯದಿ ಪರಸ್ವರಂ ವಿರುನ್ಧನ್ತಿ ತರ್ಹಿ ತೇಪಿ ನಶ್ಯನ್ತಿ | 18 ತಥೈವ ಶ್ರೈತಾನಪಿ ಸ್ವಲೋಕಾನ್
 ಯದಿ ವಿರುಣ್ಧಿ ತದಾ ತಸ್ಯ ರಾಜ್ಯಂ ಕಥಂ ಸ್ಯಾಸ್ಯತಿ? ಬಾಲಸಿಬೂಬಾಹಂ ಭೂತಾನ್ ತ್ಯಾಜಯಾಮಿ ಯೂಯಮಿತಿ ವದಥ | 19
 ಯದ್ಯಹಂ ಬಾಲಸಿಬೂಬಾ ಭೂತಾನ್ ತ್ಯಾಜಯಾಮಿ ತರ್ಹಿ ಯುಷ್ಮಾಕಂ ಸನ್ತಾನಾಃ ಕೇನ ತ್ಯಾಜಯನ್ತಿ? ತಸ್ಮಾತ್ ತವ
 ಕಥಾಯಾ ಏತಸ್ಯಾ ವಿಚಾರಯಿತಾರೋ ಭವಿಷ್ಯನ್ತಿ | 20 ಕಿನ್ನು ಯದ್ಯಹಮ್ ಈಶ್ವರಸ್ಯ ಪರಾಕ್ರಮೇಣ ಭೂತಾನ್ ತ್ಯಾಜಯಾಮಿ
 ತರ್ಹಿ ಯುಷ್ಮಾಕಂ ನಿಕಟಮ್ ಈಶ್ವರಸ್ಯ ರಾಜ್ಯಮವಶ್ಯಮ್ ಉಪತಿಷ್ಯತಿ | 21 ಬಲವಾನ್ ಪುಮಾನ್ ಸುಸಜ್ಜಮಾನೋ
 ಯತಿಕಾಲಂ ನಿಜಾಟ್ಕಾಲಿಕಾಂ ರಕ್ಷತಿ ತತಿಕಾಲಂ ತಸ್ಯ ದ್ರವ್ಯಂ ನಿರುಪದ್ರವಂ ತಿಷ್ಠತಿ | 22 ಕಿನ್ನು ತಸ್ಮಾದ್ ಅಧಿಕಬಲಃ ಕಶ್ಚಿದಾಗತ್ಯ
 ಯದಿ ತಂ ಜಯತಿ ತರ್ಹಿ ಯೇಷು ಶಸ್ತ್ರಾಸ್ತ್ರೇಷು ತಸ್ಯ ವಿಶ್ವಾಸ ಆಸೀತ್ ತಾನಿ ಸರ್ವಾಣಿ ಹೃತ್ವಾ ತಸ್ಯ ದ್ರವ್ಯಾಣಿ ಗೃಹ್ಣಾತಿ | 23
 ಅತಃ ಕಾರಣಾದ್ ಯೋ ಮಮ ಸಪಕ್ಷೋ ನ ಸ ವಿಪಕ್ಷಃ, ಯೋ ಮಯಾ ಸಹ ನ ಸಂಗೃಹ್ಣಾತಿ ಸ ವಿಕಿರತಿ | 24 ಅಪರಶ್ಚ
 ಅಮೇಧಭ್ಯೂತೋ ಮಾನುಷಸ್ಯಾನ್ವರ್ಗತ್ಯ ಶುಷ್ಯಸ್ಯಾನೇ ಭ್ರಾನ್ತ್ವಾ ವಿಶ್ರಾಮಂ ಮೃಗಯತೇ ಕಿನ್ನು ನ ಪ್ರಾಪ್ಯ ವದತಿ ಮಮ
 ಯಸ್ಮಾದ್ ಗೃಹಾದ್ ಆಗತೋಹಂ ಪುನಸ್ತದ್ ಗೃಹಂ ಪರಾವೃತ್ಯ ಯಾಮಿ | 25 ತತೋ ಗತ್ವಾ ತದ್ ಗೃಹಂ ಮಾರ್ಜಿತಂ
 ಶೋಭಿತಶ್ಚ ದೃಷ್ಟ್ವಾ 26 ತತ್ಕಣಮ್ ಅಪಗತ್ಯ ಸ್ವಸ್ಮಾದಪಿ ದುರ್ಮೃತೀನ್ ಅಪರಾನ್ ಸಪ್ತಭೂತಾನ್ ಸಹಾನಯತಿ ತೇ ಚ
 ತದ್ಗೃಹಂ ಪವಿಶ್ಯ ನಿವಸನ್ತಿ | ತಸ್ಮಾತ್ ತಸ್ಯ ಮನುಷ್ಯಸ್ಯ ಪ್ರಥಮದಶಾತಃ ಶೇಷದಶಾ ದುಃಖತರಾ ಭವತಿ | 27 ಅಸ್ಯಾಃ ಕಥಾಯಾಃ
 ಕಥನಕಾಲೇ ಜನತಾಮಧ್ಯಸ್ಥಾ ಕಾಚಿನ್ನಾರೀ ತಮುಚ್ಚೈಸ್ವರಂ ಪ್ರೋವಾಚ, ಯಾ ಯೋಷಿತ್ ತ್ವಾಂ ಗರ್ಭೇಽಧರಾಯತ್
 ಸ್ತನ್ಯಮಪಾಯಯಚ್ಚ ಸೈವ ಧನ್ಯಾ | 28 ಕಿನ್ನು ಸೋಕಥಯತ್ ಯೇ ಪರಮೇಶ್ವರಸ್ಯ ಕಥಾಂ ಶ್ರುತ್ವಾ ತದನುರೂಪಮ್ ಆಚರನ್ತಿ
 ತವಿವ ಧನ್ಯಾಃ | 29 ತತಃ ಪರಂ ತಸ್ಯಾನಿಕೇ ಬಹುಲೋಕಾನಾಂ ಸಮಾಗಮೇ ಜಾತೇ ಸ ವಕ್ತುಮಾರೇಭೇ, ಆಧುನಿಕಾ
 ದುಷ್ಟಲೋಕಾಶ್ಚಿಹ್ನಂ ದ್ರಷ್ಟುಮಿಚ್ಛನ್ತಿ ಕಿನ್ನು ಯೂನಸ್ತವಿಷ್ಯದ್ವಾದಿನಶ್ಚಿಹ್ನಂ ವಿನಾನ್ಯತ್ ಕಿಚ್ಚಿಚ್ಛಂ ತಾನ್ ನ ದರ್ಶಯಿಷ್ಯತೇ | 30
 ಯೂನಸ್ ತು ಯಥಾ ನೀನಿವೀಯಲೋಕಾನಾಂ ಸಮೀಪೇ ಚಿಹ್ನರೂಪೋಭವತ್ ತಥಾ ವಿದ್ಯಮಾನಲೋಕಾನಾಮ್ ಏಷಾಂ
 ಸಮೀಪೇ ಮನುಷ್ಯಪುತ್ರೋಪಿ ಚಿಹ್ನರೂಪೋ ಭವಿಷ್ಯತಿ | 31 ವಿಚಾರಸಮಯೇ ಇದಾನೀನನಲೋಕಾನಾಂ ಪ್ರಾತಿಕೂಲೈನ
 ದಕ್ಷಿಣದೇಶೀಯಾ ರಾಜ್ಞೇ ಪ್ರೋತ್ಥಾಯ ತಾನ್ ದೋಷಿಣಃ ಕರಿಷ್ಯತಿ, ಯತಃ ಸಾ ರಾಜ್ಞೇ ಸುಲೇಮಾನ ಉಪದೇಶಕಥಾಂ
 ಶ್ಲೋಕುಂ ಪೃಥಿವ್ಯಾಃ ಸೀಮಾತ ಅಗಚ್ಛತ್ ಕಿನ್ನು ಪಶ್ಯತ ಸುಲೇಮಾನೋಪಿ ಗುರುತರ ಏಕೋ ಜನೋಽಸ್ಮಿನ್ ಸ್ಯಾನೇ ವಿದ್ಯತೇ |
 32 ಅಪರಶ್ಚ ವಿಚಾರಸಮಯೇ ನೀನಿವೀಯಲೋಕಾ ಅಪಿ ವರ್ತಮಾನಕಾಲಿಕಾನಾಂ ಲೋಕಾನಾಂ ವೈಪರೀತ್ಯೇನ ಪ್ರೋತ್ಥಾಯ
 ತಾನ್ ದೋಷಿಣಃ ಕರಿಷ್ಯನ್ತಿ, ಯತೋ ಹೇತೋಸ್ತೇ ಯೂನಸೋ ವಾಕ್ಯಾತ್ ಚಿತ್ತಾನಿ ಪರಿವರ್ತಯಾಮಾಸುಃ ಕಿನ್ನು ಪಶ್ಯತ
 ಯೂನಸೋತಿಗುರುತರ ಏಕೋ ಜನೋಽಸ್ಮಿನ್ ಸ್ಯಾನೇ ವಿದ್ಯತೇ | 33 ಪ್ರದೀಪಂ ಪ್ರಜ್ವಾಲ್ಯ ದ್ರೋಣಸ್ಯಾಧಃ ಕುತ್ರಾಪಿ ಗುಪ್ತಸ್ಯಾನೇ
 ವಾ ಕೋಪಿ ನ ಸ್ಥಾಪಯತಿ ಕಿನ್ನು ಗೃಹಪ್ರವೇಶಿಭ್ಯೋ ದೀಪ್ತಿಂ ದಾತುಂ ದೀಪಾಧಾರೋಪಯ್ಯೇವ ಸ್ಥಾಪಯತಿ | 34 ದೇಹಸ್ಯ
 ಪ್ರದೀಪಶ್ಚಕ್ಷುಸ್ಸಸ್ಮಾದೇವ ಚಕ್ಷು ಯದಿ ಪ್ರಸನ್ನಂ ಭವತಿ ತರ್ಹಿ ತವ ಸರ್ವಶರೀರಂ ದೀಪ್ತಿಮದ್ ಭವಿಷ್ಯತಿ ಕಿನ್ನು ಚಕ್ಷು
 ಯದಿ ಮಲೀಮಸಂ ತಿಷ್ಠತಿ ತರ್ಹಿ ಸರ್ವಶರೀರಂ ಸಾನ್ಧಕಾರಂ ಸ್ಯಾಸ್ಯತಿ | 35 ಅಸ್ಮಾತ್ ಕಾರಣಾತ್ ತವಾನ್ತಃಸ್ಥಂ ಜ್ಯೋತಿ
 ಯಥಾನ್ಧಕಾರಮಯಂ ನ ಭವತಿ ತದರ್ಥೇ ಸಾವಧಾನೋ ಭವ | 36 ಯತಃ ಶರೀರಸ್ಯ ಕುತ್ರಾಪ್ಯಂಶೇ ಸಾನ್ಧಕಾರೇ ನ ಜಾತೇ
 ಸರ್ವಂ ಯದಿ ದೀಪ್ತಿಮತ್ ತಿಷ್ಠತಿ ತರ್ಹಿ ತುಭ್ಯಂ ದೀಪ್ತಿದಾಯಿಪ್ರೋಜ್ಜಲನ್ ಪ್ರದೀಪ ಇವ ತವ ಸರ್ವಶರೀರಂ ದೀಪ್ತಿಮದ್
 ಭವಿಷ್ಯತಿ | 37 ಏತತ್ಕಥಾಯಾಃ ಕಥನಕಾಲೇ ಫಿರುಶೈಕೋ ಭೇಜನಾಯ ತಂ ನಿಮನ್ತ್ರಯಾಮಾಸ, ತತಃ ಸ ಗತ್ವಾ ಭೋಕ್ತುಮ್
 ಉಪವಿವೇಶ | 38 ಕಿನ್ನು ಭೋಜನಾತ್ ಪೂರ್ವಂ ನಾಮಾಚ್ಛೇತ್ ಏತದ್ ದೃಷ್ಟ್ವಾ ಸ ಫಿರುಶ್ಯಾಶ್ಚರ್ಯ್ಯಂ ಮೇನೇ | 39
 ತದಾ ಪ್ರಭುಸ್ತಂ ಪ್ರೋವಾಚ ಯೂಯಂ ಫಿರುಶಿಲೋಕಾಃ ಪಾನಪಾತ್ರಾಣಾಂ ಭೋಜನಪಾತ್ರಾಣಾಂ ಬಹಿಃ ಪರಿಷ್ಕುರುಥ
 ಕಿನ್ನು ಯುಷ್ಮಾಕಮನ್ತ ದೌರಾತ್ಮೈರ್ ದುಃಷ್ಠಿಯಾಭಿಶ್ಚ ಪರಿಪೂರ್ಣಂ ತಿಷ್ಠತಿ | 40 ಹೇ ಸರ್ವೇ ನಿರೋಧಾ ಯೋ ಬಹಿಃ

ಸಸರ್ಜ ಫ ಏವ ಕಿಮನ್ನ ನ್ನ ಸಸರ್ಜ? 41 ತತ ಏವ ಯುಷ್ಮಾಭಿರನ್ನೇಕರಣಂ (ಈಶ್ವರಾಯ) ನಿವೇದ್ಯತಾಂ ತಸ್ಮಿನ್ ಕೃತೇ ಯುಷ್ಮಾಕಂ ಸರ್ವಾಣಿ ಶುಚಿತಾಂ ಯಾಸ್ಯನ್ತಿ | 42 ಕಿನ್ನು ಹನ್ನ ಫಿರೂಶಿಗಣಾ ಯೂಯಂ ನ್ಯಾಯಮ್ ಈಶ್ವರೇ ಪ್ರೇಮ ಚ ಪರಿತ್ಯಜ್ಯ ಪೋದಿನಾಯಾ ಅರುದಾದೀನಾಂ ಸರ್ವೇಷಾಂ ಶಾಕಾನಾಂ ದಶಮಾಂಶಾನ್ ದತ್ವ ಕಿನ್ನು ಪ್ರಥಮಂ ಪಾಲಯಿತ್ವಾ ಶೇಷಸ್ಯಾಲಬ್ಧ್ಯನಂ ಯುಷ್ಮಾಕಮ್ ಉಚಿತಮಾಸೀತ್ | 43 ಹಾ ಹಾ ಫಿರೂಶಿನೋ ಯೂಯಂ ಭಜನಗೇಹೇ ಪ್ರೋಚ್ಛಾಸನೇ ಆಪಣೇಷು ಚ ನಮಸ್ಕಾರೇಷು ಪ್ರೀಯದ್ವೇ | 44 ವತ ಕಪಟಿನೋಽಧ್ಯಾಪಕಾಃ ಫಿರೂಶಿನಶ್ಚ ಲೋಕಾಯತ್ ಶೃಶಾನಮ್ ಅನುಪಲಭ್ಯ ತದಪರಿ ಗಚ್ಛನ್ತಿ ಯೂಯಮ್ ತಾದ್ಯಗಪ್ರಕಾಶಿತಶ್ಚ ಶಾನವಾದ್ ಭವಥ | 45 ತದಾನೀಂ ವ್ಯವಸ್ಥಾಪಕಾನಾಮ್ ಏಕಾ ಯೀಶುಮವದತ್, ಹೇ ಉಪದೇಶಕ ವಾಕ್ಯೇನೇದೃಶೇನಾಸ್ಮಾಸ್ವಪಿ ದೋಷಮ್ ಆರೋಪಯಸಿ | 46 ತತಃ ಸ ಉವಾಚ, ಹಾ ಹಾ ವ್ಯವಸ್ಥಾಪಕಾ ಯೂಯಮ್ ಮಾನುಷಾಣಾಮ್ ಉಪರಿ ದುಃಸಹ್ಯಾನ್ ಭಾರಾನ್ ನ್ಯಸ್ಯಥ ಕಿನ್ನು ಸ್ವಯಮ್ ಏಕಾಜ್ಞಲ್ಯಾಪಿ ತಾನ್ ಭಾರಾನ್ ನ ಸ್ವಶಥ | 47 ಹನ್ನ ಯುಷ್ಮಾಕಂ ಪೂರ್ವಪುರುಷಾ ಯಾನ್ ಭವಿಷ್ಯದ್ವಾದಿನೋಽವಧಿಷ್ಠಸ್ತೇಷಾಂ ಶೃಶಾನಾನಿ ಯೂಯಂ ನಿರ್ಮೂಢ | 48 ತೇನೈವ ಯೂಯಂ ಸ್ವಪೂರ್ವಪುರುಷಾಣಾಂ ಕರ್ಮಾಣಿ ಸಂಮನ್ಯದ್ವೇ ತದೇವ ಸಪ್ರಮಾಣಂ ಕುರುಥ ಚ, ಯತಸ್ತೇ ತಾನವಧಿಷ್ಠಃ ಯೂಯಂ ತೇಷಾಂ ಶೃಶಾನಾನಿ ನಿರ್ಮೂಢ | 49 ಅತಃವ ಈಶ್ವರಸ್ಯ ಶಾಸ್ತ್ರೇ ಪ್ರೋಕ್ತಮಸ್ತಿ ತೇಷಾಮನ್ವಿಕೇ ಭವಿಷ್ಯದ್ವಾದಿನಃ ಪ್ರೇರಿತಾಂಶ್ಚ ಪ್ರೇಷಯಿಷ್ಯಾಮಿ ತತಸ್ತೇ ತೇಷಾಂ ಕಾಂಶ್ಚನ ಹನಿಷ್ಯನ್ತಿ ಕಾಂಶ್ಚನ ತಾಡಶ್ಚಿನ್ತಿ | 50 ಏತಸ್ಮಾತ್ ಕಾರಣಾತ್ ಹಾಬಿಲಃ ಶೋಣಿತಪಾತಮಾರಭ್ಯ ಮನ್ನಿರಯಂಜ್ಞವೇದ್ಯೋ ಮರ್ಥ್ಯೇ ಹತಸ್ಯ ಸಿಖರಿಯಸ್ಯ ರಕ್ತಪಾತಪರ್ಯಂತಂ 51 ಜಗತಃ ಸೃಷ್ಟಿಮಾರಭ್ಯ ಪೃಥಿವ್ಯಾಂ ಭವಿಷ್ಯದ್ವಾದಿನಾಂ ಯತಿರಕ್ತಪಾತಾ ಜಾತಾಸ್ತತೀನಾಮ್ ಅಪರಾಧದಣ್ಣಾ ಏಷಾಂ ವರ್ತಮಾನಲೋಕಾನಾಂ ಭವಿಷ್ಯನ್ತಿ, ಯುಷ್ಮಾನಹಂ ನಿಶ್ಚಿತಂ ವದಾಮಿ ಸರ್ವೇ ದಣ್ಣಾ ವಂಶಸ್ಯಾಸ್ಯ ಭವಿಷ್ಯನ್ತಿ | 52 ಹಾ ಹಾ ವ್ಯವಸ್ಥಾಪಕಾ ಯೂಯಂ ಜ್ಞಾನಸ್ಯ ಕುಚ್ಛೇಕಾಂ ಹೃತ್ವಾಸ್ವಯಂ ನ ಪ್ರವಿಷ್ಣು ಯೇ ಪ್ರವೇಷ್ಯುಃ ಪ್ರಯಾಸಿಸನ್ಮಾನಪಿ ಪ್ರವೇಷ್ಣುಂ ವಾರಿತವನ್ಃ | 53 ಇತ್ಯಂ ಕಥಾಕಥನಾದ್ ಅಧ್ಯಾಪಕಾಃ ಫಿರೂಶಿನಶ್ಚ ಸತಕಾಃ 54 ಸನ್ನಸ್ತಮಪವದಿತುಂ ತಸ್ಯ ಕಥಾಯಾ ದೋಷಂ ಧರ್ತುಮಿಚ್ಛನ್ತೋ ನಾನಾಖ್ಯಾನಕಥನಾಯ ತಂ ಪ್ರವರ್ತಯಿತುಂ ಕೋಪಯಿತುಃ ಪ್ರಾರೇಭಿರೇ |

12 ತದಾನೀಂ ಲೋಕಾಃ ಸಹಸ್ರಂ ಸಹಸ್ರಮ್ ಆಗತ್ಯ ಸಮುಪಸ್ಥಿತಾಸ್ತತ ಏಕೈಕೋ ಽನ್ಯೇಷಾಮುಪರಿ ಪತಿತುಮ್ ಉಪಚಕ್ರಮೇ; ತದಾ ಯೀಶುಃ ಶಿಷ್ಯಾನ್ ಬಭಾಷೇ, ಯೂಯಂ ಫಿರೂಶಿನಾಂ ಕಿಣ್ವುರೂಪಕಾಪಟ್ಯೇ ವಿಶೇಷೇಣ ಸಾವಧಾನಾಸ್ತಿಷ್ಯತ | 2 ಯತೋ ಯನ್ನ ಪ್ರಕಾಶಯಿಷ್ಯತೇ ತದಾಚ್ಛನ್ನಂ ವಸ್ತು ಕಿಮಪಿ ನಾಸ್ತಿ; ತಥಾ ಯನ್ನ ಜ್ಞಾಸ್ಯತೇ ತದ್ ಗುಪ್ತಂ ವಸ್ತು ಕಿಮಪಿ ನಾಸ್ತಿ | 3 ಅನ್ಯಕಾರೇ ತಿಷ್ಠನತೋ ಯಾಃ ಕಥಾ ಅಕಥಯತ ತಾಃ ಸರ್ವಾಃ ಕಥಾ ದೀಪ್ತಾ ಶ್ರೋಷ್ಯನ್ತೇ ನಿರ್ಜನೇ ಕರ್ಣೇ ಚ ಯದಕಥಯತ ಗೃಹಪ್ರಾಪ್ಯಾತ್ ತತ್ ಪ್ರಚಾರಯಿಷ್ಯತೇ | 4 ಹೇ ಬನ್ನವೋ ಯುಷ್ಮಾನಹಂ ವದಾಮಿ, ಯೇ ಶರೀರಸ್ಯ ನಾಶಂ ವಿನಾ ಕಿಮಪ್ಯಪರಂ ಕರ್ತುಂ ನ ಶಕ್ಯವನ್ತಿ ತೇಭ್ಯೋ ಮಾ ಭೈಷ್ಯ | 5 ತರ್ಹಿ ಕಸ್ಮಾದ್ ಭೇತವ್ಯಮ್ ಇತ್ಯಹಂ ವದಾಮಿ, ಯಃ ಶರೀರಂ ನಾಶಯಿತ್ವಾ ನರಕಂ ನಿಕ್ಷೇಪುಂ ಶಕ್ನೋತಿ ತಸ್ಮಾದೇವ ಭಯಂ ಕುರುತ, ಪುನರಪಿ ವದಾಮಿ ತಸ್ಮಾದೇವ ಭಯಂ ಕುರುತ | (Geenna 9:1067) 6 ಪಞ್ಚ ಚಟಕಪಕ್ಷಿಣಃ ಕಿಂ ದ್ವಾಭ್ಯಾಂ ತಾಮೃಖಣ್ಣಾಭ್ಯಾಂ ನ ವಿಕ್ರೀಯಂತೇ? ತಥಾಪೀಶ್ವರಸ್ಯೇಷಾಮ್ ಏಕಮಪಿ ನ ವಿಸ್ಮರತಿ | 7 ಯುಷ್ಮಾಕಂ ಶಿರಃಕೇಶಾ ಅಪಿ ಗಣಿತಾಃ ಸನ್ತಿ ತಸ್ಮಾತ್ ಮಾ ವಿಭೀತ ಬಹುಚಟಕಪಕ್ಷಿಭ್ಯೋಪಿ ಯೂಯಂ ಬಹುಮೂಲ್ಯಾಃ | 8 ಅಪರಂ ಯುಷ್ಮಭ್ಯಂ ಕಥಯಾಮಿ ಯಃ ಕಶ್ಚಿನ್ ಮಾನುಷಾಣಾಂ ಸಾಕ್ಷಾನ್ ಮಾಂ ಸ್ವೀಕರೋತಿ ಮನುಷ್ಯಪುತ್ರ ಈಶ್ವರದೂತಾನಾಂ ಸಾಕ್ಷಾತ್ ತಂ ಸ್ವೀಕರಿಷ್ಯತಿ | 9 ಕಿನ್ನು ಯಃ ಕಶ್ಚಿನ್ನಾನುಷಾಣಾಂ ಸಾಕ್ಷಾನ್ಮಾಮ್ ಅಸ್ವೀಕರೋತಿ ತಮ್ ಈಶ್ವರಸ್ಯ ದೂತಾನಾಂ ಸಾಕ್ಷಾನ್ ಅಹಮ್ ಅಸ್ವೀಕರಿಷ್ಯಾಮಿ | 10 ಅನ್ಯಚ್ಛ ಯಃ ಕಶ್ಚಿನ್ ಮನುಜಸುತಸ್ಯ ನಿನ್ಯಾಭಾವೇನ ಕಾಚ್ಛೇತ್ ಕಥಾಂ ಕಥಯತಿ ತಸ್ಯ ತತ್ಪಾಪಸ್ಯ ಮೋಚನಂ ಭವಿಷ್ಯತಿ ಕಿನ್ನು ಯದಿ ಕಶ್ಚಿತ್ ಪವಿತ್ರಮ್ ಆತ್ಮಾನಂ ನಿನ್ಯತಿ ತರ್ಹಿ ತಸ್ಯ ತತ್ಪಾಪಸ್ಯ ಮೋಚನಂ ನ ಭವಿಷ್ಯತಿ | 11 ಯದಾ ಲೋಕಾ ಯುಷ್ಮಾನ್ ಭಜನಗೇಹಂ ವಿಚಾರಕರ್ತೃರಾಜ್ಯಕರ್ತೃಣಾಂ ಸಮ್ಪೂಜ್ಯ ನೇಷ್ಯನ್ತಿ ತದಾ ಕೇನ ಪ್ರಕಾರೇಣ ಕಿಮುಕ್ತರಂ ವದಿಷ್ಯಥ ಕಿಂ ಕಥಯಿಷ್ಯಥ ಚೇತ್ಯತ್ರ ಮಾ ಚಿನ್ತಯತ; 12 ಯತೋ ಯುಷ್ಮಾಭಿಯದ್ ಯದ್ ವಕ್ತವ್ಯಂ ತತ್ ತಸ್ಮಿನ್ ಸಮಯಏವ ಪವಿತ್ರ ಆತ್ಮಾ ಯುಷ್ಮಾನ್ ಶಿಕ್ಷಯಿಷ್ಯತಿ | 13 ತತಃ ಪರಂ ಜನತಾಮದ್ಭಸ್ಯಃ ಕಶ್ಚಿಜ್ಜನಸ್ತಂ ಜಗಾದ ಹೇ ಗುರೋ ಮಯಾ ಸಹ ಪೈತ್ಯಕಂ ಧನಂ ವಿಭಕ್ತುಂ ಮಮ ಭ್ರಾತರಮಾಜ್ಞಾಪಯತು ಭವಾನ್ | 14 ಕಿನ್ನು ಸ ತಮವದತ್ ಹೇ ಮನುಷ್ಯ ಯವಯೋ ವಿಚಾರಂ ವಿಭಾಗ್ಯ ಕರ್ತುಂ ಮಾಂ ಕೋ ನಿಯುಕ್ತವಾನ್?

15 ಅನನ್ದರಂ ಸ ಲೋಕಾನವದತ್ ಲೋಭೇ ಸಾವಧಾನಾಃ ಸತರ್ಕಾಶ್ಚ ತಿಷ್ಠತ, ಯತೋ ಬಹುಸಮೃತ್ತಿಪ್ರಾಪ್ತಾ ಮನುಷ್ಯಸ್ಯಾಯು
 ನ್ ಭವತಿ | 16 ಪಶ್ಚಾದ್ ದೃಷ್ಟಾನ್ತಕಥಾಮುತ್ಸಾಹ್ಯ ಕಥಯಾಮಾಸ, ಏಕಸ್ಯ ಧನಿನೋ ಭೂಮೌ ಬಹೂನಿ ಶಸ್ತ್ರಾನಿ ಜಾತಾನಿ |
 17 ತತಃ ಸ ಮನಸಾ ಚಿನ್ತಯಿತ್ವಾ ಕಥಯಾಮ್ಭೂವ ಮಮೈತಾನಿ ಸಮುತ್ಪನ್ನಾನಿ ದ್ರವ್ಯಾಣಿ ಸ್ಥಾಪಯಿತುಂ ಸ್ಥಾನಂ ನಾಸ್ತಿ
 ಕಿಂ ಕರಿಷ್ಯಾಮಿ? 18 ತತೋವದದ್ ಇತ್ಥಂ ಕರಿಷ್ಯಾಮಿ, ಮಮ ಸರ್ವಭಾಕ್ಷಾಂಗಾರಾಣಿ ಭಜ್ಯಾನ್ವ ಬೃಹದ್ಭಾಕ್ಷಾಂಗಾರಾಣಿ
 ನಿರ್ಮೂಯ ತನ್ಮದ್ಯೇ ಸರ್ವಫಲಾನಿ ದ್ರವ್ಯಾಣಿ ಚ ಸ್ಥಾಪಯಿಷ್ಯಾಮಿ | 19 ಅಪರಂ ನಿಜಮನೋ ವದಿಷ್ಯಾಮಿ, ಹೇ ಮನೋ
 ಬಹುವತ್ಸರಾರ್ಥಂ ನಾನಾದ್ರವ್ಯಾಣಿ ಸಂಭೃತಾನಿ ಸನ್ನಿ ವಿಶ್ರಾಮಂ ಕುರು ಭುಕ್ತ್ವಾ ಪೀತ್ವಾ ಕೌತುಕಾಞ್ಚ ಕುರು | ಕಿನ್ವೀಶ್ವರಸ್ತಮ್
 ಅವದತ್, 20 ರೇ ನಿಬೋಧ ಅದ್ಯ ರಾತ್ರೌ ತವ ಪ್ರಾಣಾಸ್ತತ್ಪೋ ನೇಷ್ಯಂತೇ ತತ ಏತಾನಿ ಯಾನಿ ದ್ರವ್ಯಾಣಿ ತ್ವಯಾಸಾದಿತಾನಿ
 ತಾನಿ ಕಸ್ಯ ಭವಿಷ್ಯನ್ತಿ? 21 ಅತಃವ ಯಃ ಕಶ್ಚಿದ್ ಈಶ್ವರಸ್ಯ ಸಮೀಪೇ ಧನಸಂಪಾದಕೃತ್ಯಾ ಕೇವಲಂ ಸ್ವನಿಕಟೇ ಸಂಪಾದಯಂ
 ಕರೋತಿ ಸೋಪಿ ತಾದೃಶಃ | 22 ಅಥ ಸ ಶಿಷ್ಯೇಭ್ಯಃ ಕಥಯಾಮಾಸ, ಯುಷ್ಮಾನ್ಹಂ ವದಾಮಿ, ಕಿಂ ಖಾದಿಷ್ಯಾಮಃ? ಕಿಂ
 ಪರಿಧಾಸ್ಯಾಮಃ? ಇತ್ಯುಕ್ತ್ವಾ ಜೀವನಸ್ಯ ಶರೀರಸ್ಯ ಚಾರ್ಥಂ ಚಿನ್ತಾಂ ಮಾ ಕಾರ್ಷ್ವ | 23 ಭಕ್ತ್ಯಾಜ್ಞೀವನಂ ಭೂಷಣಾಚ್ಚರೀರಾಞ್ಚ
 ಶ್ರೇಷ್ಠಂ ಭವತಿ | 24 ಕಾಕಪಕ್ಷಿಣಾಂ ಕಾರ್ಯಂ ವಿಚಾರಯತ, ತೇ ನ ವಪಸ್ತಿ ಶಸ್ತ್ರಾನಿ ಚ ನ ಛಿನ್ದನ್ತಿ, ತೇಷಾಂ ಭಾಕ್ಷಾಂಗಾರಾಣಿ ನ
 ಸನ್ನಿ ಕೋಷಾಶ್ಚ ನ ಸನ್ನಿ, ತಥಾಪೀಶ್ವರಸ್ಯೇಭ್ಯೋ ಭಕ್ತ್ಯಾಣಿ ದದಾತಿ, ಯೂಯಂ ಪಕ್ಷಿಭ್ಯಃ ಶ್ರೇಷ್ಠತರಾ ನ ಕಿಂ? 25 ಅಪರಂಚ್ಚ
 ಭಾವಯಿತ್ವಾ ನಿಜಾಯುಷಃ ಕ್ಷಣಮಾತ್ರಂ ವರ್ಧಯಿತುಂ ಶಕ್ನೋತಿ, ಏತಾದೃಶೋ ಲಾಕೋ ಯುಷ್ಮಾಕಂ ಮದ್ಯೇ ಕೋಸ್ತಿ? 26
 ಅತಃವ ಕ್ಷುದ್ರಂ ಕಾರ್ಯಂ ಸಾಧಯಿತುಮ್ ಅಸಮರ್ಥಾ ಯೂಯಮ್ ಅನ್ಯಸ್ಮಿನ್ ಕಾರ್ಯೇ ಕುತೋ ಭಾವಯಥ? 27
 ಅನ್ಯಚ್ಚ ಕಾಮ್ನಿಲಪುಷ್ಪಂ ಕಥಂ ವರ್ಧತೇ ತದಾಪಿ ವಿಚಾರಯತ, ತತ್ ಕಾಞ್ಚ ಶ್ರಮಂ ನ ಕರೋತಿ ತನ್ಮೂಂಶ್ಚ ನ ಜನಯತಿ
 ಕಿನ್ವು ಯುಷ್ಮಭ್ಯಂ ಯಥಾರ್ಥಂ ಕಥಯಾಮಿ ಸುಲೇಮಾನ್ ಬಹೈಶ್ಚರ್ಯಾನ್ವಿತೋಪಿ ಪುಷ್ಪಸ್ಯಾಸ್ಯ ಸದೃಶೋ ವಿಭೂಷಿತೋ
 ನಾಸೀತ್ | 28 ಅದ್ಯ ಕ್ಷೇತೇ ವರ್ತಮಾನಂ ಶ್ವಶ್ಣುಲ್ಲ್ಯಾಂ ಕ್ಷೇಪ್ಯಮಾನಂ ಯತ್ ತ್ಯಣಂ, ತಸ್ಮೈ ಯದೀಶ್ವರ ಇತ್ಥಂ ಭೂಷಯತಿ
 ತರ್ಹಿ ಹೇ ಅಲ್ಪಪ್ರತ್ಯಯಿನೋ ಯುಷ್ಮಾನ್ ಕಿಂ ನ ಪರಿಧಾಪಯಿಷ್ಯತಿ? 29 ಅತಃವ ಕಿಂ ಖಾದಿಷ್ಯಾಮಃ? ಕಿಂ ಪರಿಧಾಸ್ಯಾಮಃ?
 ಏತದರ್ಥಂ ಮಾ ಚೇಷ್ಟದ್ಧಂ ಮಾ ಸಂದಿಗ್ಧಂಚ್ಚ | 30 ಜಗತೋ ದೇವಾರ್ಚ್ಚಕಾ ಏತಾನಿ ಸರ್ವಾಣಿ ಚೇಷ್ಟನತೇ; ಏಷು ವಸ್ತುಷು
 ಯುಷ್ಮಾಕಂ ಪ್ರಯೋಜನಮಾಸೇ ಇತಿ ಯುಷ್ಮಾಕಂ ಪಿತಾ ಜಾನಾತಿ | 31 ಅತಃವೇಶ್ವರಸ್ಯ ರಾಜ್ಯಾರ್ಥಂ ಸಚೇಷ್ಟಾ ಭವತ ತಥಾ
 ಕೃತೇ ಸರ್ವಾಣ್ಯೇತಾನಿ ದ್ರವ್ಯಾಣಿ ಯುಷ್ಮಭ್ಯಂ ಪ್ರದಾಯಿಷ್ಯಂತೇ | 32 ಹೇ ಕ್ಷುದ್ರಮೇಷವಜ ಯೂಯಂ ಮಾ ಭೈಷ್ಯ ಯುಷ್ಮಭ್ಯಂ
 ರಾಜ್ಯಂ ದಾತುಂ ಯುಷ್ಮಾಕಂ ಪಿತುಃ ಸಮೃತ್ತಿರಸ್ತಿ | 33 ಅತಃವ ಯುಷ್ಮಾಕಂ ಯಾ ಯಾ ಸಮೃತ್ತಿರಸ್ತಿ ತಾಂ ತಾಂ ವಿಕ್ರೀಯ
 ವಿತರತ, ಯತ್ ಸ್ಥಾನಂ ಚೌರಾ ನಾಗಚ್ಚನ್ತಿ, ಕೀಟಾಶ್ಚ ನ ಕ್ಷಾಯಯನ್ತಿ ತಾದೃಶೇ ಸ್ವರ್ಗೇ ನಿಜಾರ್ಥಮ್ ಅಜರೇ ಸಮ್ಪುಟಕೇ
 ಽಕ್ಷಯಂ ಧನಂ ಸಂಭವತ ಚ; 34 ಯತೋ ಯತ್ರ ಯುಷ್ಮಾಕಂ ಧನಂ ವರ್ತತೇ ತತ್ರೇವ ಯುಷ್ಮಾಕಂ ಮನಃ | 35 ಅಪರಂಚ್ಚ
 ಯೂಯಂ ಪ್ರದೀಪಂ ಜ್ವಾಲಯಿತ್ವಾ ಬದ್ಧಕಟಿಯಸ್ತಿಷ್ಠತ; 36 ಪ್ರಭು ವಿವಾಹಾದಾಗತ್ಯ ಯದೈವ ದ್ವಾರಮಾಹನ್ಯ ತದೈವ ದ್ವಾರಂ
 ಮೋಚಯಿತುಂ ಯಥಾ ಭೃತ್ಯಾ ಅಪೇಕ್ಷ್ಯ ತಿಷ್ಠನ್ತಿ ತಥಾ ಯೂಯಮಪಿ ತಿಷ್ಠತ | 37 ಯತಃ ಪ್ರಭುರಾಗತ್ಯ ಯಾನ್ ದಾಸಾನ್
 ಸಚೇತನಾನ್ ತಿಷ್ಠತೋ ದ್ರಕ್ಷ್ಯತಿ ತಃವ ಧನ್ಯಾಃ; ಅಹಂ ಯುಷ್ಮಾನ್ ಯಥಾರ್ಥಂ ವದಾಮಿ ಪ್ರಭುಸ್ತಾನ್ ಭೋಜನಾರ್ಥಮ್
 ಉಪವೇಶ್ಯ ಸ್ವಯಂ ಬದ್ಧಕಟೀ ಸಮೀಪಮೇತ್ಯ ಪರಿವೇಷಯಿಷ್ಯತಿ | 38 ಯದಿ ದ್ವಿತೀಯೇ ತೃತೀಯೇ ವಾ ಪ್ರಹರೇ ಸಮಾಗತ್ಯ
 ತದೈವ ಪಶ್ಯತಿ, ತರ್ಹಿ ತಃವ ದಾಸಾ ಧನ್ಯಾಃ | 39 ಅಪರಂಚ್ಚ ಕಸ್ತನ್ ಕ್ಷಣೇ ಚೌರಾ ಆಗಮಿಷ್ಯನ್ತಿ ಇತಿ ಯದಿ ಗೃಹಪತಿ
 ಜ್ಞಾತುಂ ಶಕ್ನೋತಿ ತದಾವಶ್ಯಂ ಜಾಗ್ರನ್ ನಿಜಗೃಹೇ ಸನ್ನಿ ಕರ್ತೃಯಿತುಂ ವಾರಯತಿ ಯೂಯಮೇತನ್ ವಿತ್ತ | 40 ಅತಃವ
 ಯೂಯಮಪಿ ಸಜ್ಜಮಾನಾಸ್ತಿಷ್ಠತ ಯತೋ ಯಸ್ಮಿನ್ ಕ್ಷಣೇ ತಂ ನಾಪೇಕ್ಷದ್ಯೇ ತಸ್ಮಿನ್ನೇವ ಕ್ಷಣೇ ಮನುಷ್ಯಪುತ್ರ ಆಗಮಿಷ್ಯತಿ | 41
 ತದಾ ಪಿತರಃ ಪಪ್ಪಚ್ಚ, ಹೇ ಪ್ರಭೋ ಭವಾನ್ ಕಿಮಸ್ತಾನ್ ಉದ್ದಿಶ್ಯ ಕಿಂ ಸರ್ವಾನ್ ಉದ್ದಿಶ್ಯ ದೃಷ್ಟಾನ್ತಕಥಾಮಿಮಾಂ ವದತಿ? 42
 ತತಃ ಪ್ರಭುಃ ಪ್ರೋವಾಚ, ಪ್ರಭುಃ ಸಮುಚಿತಕಾಲೇ ನಿಜಪರಿವಾರಾರ್ಥಂ ಭೋಜ್ಯಪರಿವೇಷಣಾಯ ಯಂ ತತ್ವದೇ ನಿಯೋಕ್ಯತಿ
 ತಾದೃಶೋ ವಿಶ್ವಾಸೋ ಬೋದ್ಧಾ ಕರ್ಮಾಧೀಶಃ ಕೋಸ್ತಿ? 43 ಪ್ರಭುರಾಗತ್ಯ ಯಮ್ ಏತಾದೃಶೇ ಕರ್ಮಣಿ ಪ್ರವೃತ್ತಂ ದ್ರಕ್ಷ್ಯತಿ
 ಸಏವ ದಾಸೋ ಧನ್ಯಃ | 44 ಅಹಂ ಯುಷ್ಮಾನ್ ಯಥಾರ್ಥಂ ವದಾಮಿ ಸ ತಂ ನಿಜಸರ್ವಸ್ಯಾಧಿಪತಿಂ ಕರಿಷ್ಯತಿ | 45 ಕಿನ್ವು
 ಪ್ರಭುಃಪೀಲಮ್ಪೇನಾಗಮಿಷ್ಯತಿ, ಇತಿ ವಿಚಿನ್ತ್ಯ ಸ ದಾಸೋ ಯದಿ ತದನ್ಯದಾಸೀದಾಸಾನ್ ಪ್ರಹರ್ತುಮ್ ಭೋಕ್ತುಂ ಪಾತುಂ
 ಮದಿತುಚ್ಚ ಪ್ರಾರಭತೇ, 46 ತರ್ಹಿ ಯದಾ ಪ್ರಭುಂ ನಾಪೇಕ್ಷಿಷ್ಯತೇ ಯಸ್ಮಿನ್ ಕ್ಷಣೇ ಸೋಽಚೇತನಶ್ಚ ಸ್ಯಾಸ್ತಿ ತಸ್ಮಿನ್ನೇವ ಕ್ಷಣೇ ತಸ್ಯ
 ಪ್ರಭುರಾಗತ್ಯ ತಂ ಪದಭ್ರಷ್ಟಂ ಕೃತ್ವಾ ವಿಶ್ವಾಸಹೀನೈಃ ಸಹ ತಸ್ಯ ಅಂಶಂ ನಿರೂಪಯಿಷ್ಯತಿ | 47 ಯೋ ದಾಸಃ ಪ್ರಭೇರಾಜ್ಞಾಂ

ಜ್ಞಾತ್ವಾಪಿ ಸಜ್ಜಿತೋ ನ ತಿಷ್ಠತಿ ತದಾಜ್ಞಾನಸಾರೇಣ ಚ ಕಾರ್ಯಂ ನ ಕರೋತಿ ಸೋನೇಕಾನ್ ಪ್ರಹಾರಾನ್ ಪ್ರಾಪ್ನುತಿ; 48 ಕಿನ್ನು ಯೋ ಜನೋಽಜ್ಞಾತ್ವಾ ಪ್ರಹಾರಾಹಂ ಕರ್ಮ ಕರೋತಿ ಸೋಲ್ಬಪ್ರಹಾರಾನ್ ಪ್ರಾಪ್ನುತಿ | ಯತೋ ಯಸ್ಮೈ ಬಾಹುಲ್ಯೇನ ದತ್ತಂ ತಸ್ಮಾದೇವ ಬಾಹುಲ್ಯೇನ ಗ್ರಹೀಷ್ಯತೇ, ಮಾನುಷಾ ಯಸ್ಯ ನಿಕಟೇ ಬಹು ಸಮರ್ಪಯನ್ತಿ ತಸ್ಮಾದ್ ಬಹು ಯಾಚನೇ | 49 ಅಹಂ ಪೃಥಿವ್ಯಾಂ ಅನೈಕ್ಯರೂಪಂ ವಕ್ಷಿ ನಿಕ್ಷೇಪ್ತುಮ್ ಆಗತೋಸ್ಮಿ, ಸ ಚೇದ್ ಇದಾನೀಮೇವ ಪ್ರಜ್ಜಲತಿ ತತ್ರ ಮಮ ಕಾ ಚಿನ್ತಾ? 50 ಕಿನ್ನು ಯೇನ ಮಜ್ಜನೇನಾಹಂ ಮಗ್ನೋ ಭವಿಷ್ಯಾಮಿ ಯಾವತ್ಕಾಲಂ ತಸ್ಯ ಸಿದ್ಧಿ ನ್ನ ಭವಿಷ್ಯತಿ ತಾವದಹಂ ಕತಿಕಷ್ಟಂ ಪ್ರಾಪ್ನಾಮಿ | 51 ಮೇಲನಂ ಕರ್ತುಂ ಜಗದ್ ಆಗತೋಸ್ಮಿ ಯೂಯಂ ಕಿಮಿತ್ಥಂ ಬೋಧಧ್ವೇ? ಯುಷ್ಮಾನ್ ವದಾಮಿ ನ ತಥಾ, ಕಿನ್ತ್ವಹಂ ಮೇಲನಾಭಾವಂ ಕರ್ತುಂಮ್ ಆಗತೋಸ್ಮಿ | 52 ಯಸ್ಮಾದೇತತ್ಕಾಲಮಾರಭ್ಯ ಏಕತ್ರಸ್ತಪರಿಜನಾನಾಂ ಮಧ್ಯೇ ಪೃಥ್ವಜನಾಃ ಪೃಥಗ್ ಭೂತ್ವಾ ತ್ರಯೋ ಜನಾ ದ್ವಯೋರ್ಜನಯೋಃ ಪ್ರತಿಕೂಲಾ ದ್ವೌ ಜನೌ ಚ ತ್ರಯಾಣಾಂ ಜನಾನಾಂ ಪ್ರತಿಕೂಲೌ ಭವಿಷ್ಯನ್ತಿ | 53 ಪಿತಾ ಪುತ್ರಸ್ಯ ವಿಪಕ್ಷಃ ಪುತ್ರಶ್ಚ ಪಿತು ವಿಪಕ್ಷೋ ಭವಿಷ್ಯತಿ ಮಾತಾ ಕನ್ಯಾಯಾ ವಿಪಕ್ಷಾ ಕನ್ಯಾ ಚ ಮಾತು ವಿಪಕ್ಷಾ ಭವಿಷ್ಯತಿ, ತಥಾ ಶ್ವಶ್ರುರ್ಬಧ್ವಾ ವಿಪಕ್ಷಾ ಬಧೂಶ್ಚ ಶ್ವಶ್ರು ವಿಪಕ್ಷಾ ಭವಿಷ್ಯತಿ | 54 ಸ ಲೋಕೇಭ್ಯೋಽಪರಮಪಿ ಕಥಯಾಮಾಸ, ಪಶ್ಚಿಮದಿಶಿ ಮೇಘೋದ್ಗಮಂ ದೃಷ್ಟ್ವಾ ಯೂಯಂ ಹಠಾದ್ ವದಥ ವೃಷ್ಟಿ ಭವಿಷ್ಯತಿ ತತ್ರಧ್ಯೇವ ಜಾಯತೇ | 55 ಅಪರಂ ದಕ್ಷಿಣತೋ ವಾಯೌ ವಾತಿ ಸತಿ ವದಥ ನಿದಾಘೋ ಭವಿಷ್ಯತಿ ತತಃ ಸೋಪಿ ಜಾಯತೇ | 56 ರೇ ರೇ ಕಪಟಿನ ಆಕಾಶಸ್ಯ ಭೂಮ್ಯಾಶ್ಚ ಲಕ್ಷಣಂ ಬೋದ್ಧಂ ಶಕ್ನುಥ, 57 ಕಿನ್ನು ಕಾಲಸ್ಯಾಸ್ಯ ಲಕ್ಷಣಂ ಕುತೋ ಬೋದ್ಧಂ ನ ಶಕ್ನುಥ? ಯೂಯಂ ಸ್ವಯಂ ಕುತೋ ನ ನ್ಯಾಷ್ಯಂ ವಿಚಾರಯಥ? 58 ಅಪರಂಜಿ ವಿವಾದಿನಾ ಸಾರ್ಧಂ ವಿಚಾರಯಿತುಃ ಸಮೀಪಂ ಗಚ್ಛನ್ ಪಥಿ ತಸ್ಮಾದುದ್ಧಾರಂ ಪ್ರಾಪ್ತುಂ ಯತಸ್ಸ ನೋಚೇತ್ ಸ ತ್ವಾಂ ದೃತ್ವಾ ವಿಚಾರಯಿತುಃ ಸಮೀಪಂ ನಯತಿ | ವಿಚಾರಯಿತಾ ಯದಿ ತ್ವಾಂ ಪ್ರಹರ್ತುಃ ಸಮೀಪಂ ಸಮರ್ಪಯತಿ ಪ್ರಹರ್ತಾ ತ್ವಾಂ ಕಾರಾಯಾಂ ಬಧ್ನಾತಿ 59 ತರ್ಹಿ ತ್ವಾಮಹಂ ವದಾಮಿ ತ್ವಯಾ ನೀಶೇಷಂ ಕಪರ್ಧಕೇಷು ನ ಪರಿಶೋಧಿತೇಷು ತ್ವಂ ತತೋ ಮುಕ್ತಿಂ ಪ್ರಾಪ್ತುಂ ನ ಶಕ್ಸ್ಯಸಿ |

13 ಅಪರಂಜಿ ಪೀಲಾತೋ ಯೇಷಾಂ ಗಾಲೀಲೀಯಾನಾಂ ರಕ್ತಾನಿ ಬಲೀನಾಂ ರಕ್ತೇಃ ಸಹಾಮಿಶ್ರಯತ್ ತೇಷಾಂ ಗಾಲೀಲೀಯಾನಾಂ ವೃತ್ತಾನ್ತಂ ಕತಿಪಯಜನಾ ಉಪಸ್ಥಾಪ್ಯ ಯೀಶವೇ ಕಥಯಾಮಾಸುಃ | 2 ತತಃ ಸ ಪ್ರತ್ಯುವಾಚ ತೇಷಾಂ ಲೋಕಾನಾಮ್ ಏತಾದೃಶೀ ದುರ್ಗತಿ ಘಟಿತಾ ತತ್ಕಾರಣಾದ್ ಯೂಯಂ ಕಿಮನ್ಯೇಭ್ಯೋ ಗಾಲೀಲೀಯೇಭ್ಯೋಽಪ್ಯಧಿಕಪಾಪಿನಸ್ತಾನ್ ಬೋಧಧ್ವೇ? 3 ಯುಷ್ಮಾನಹಂ ವದಾಮಿ ತಥಾ ನ ಕಿನ್ನು ಮನಃಸು ನ ಪರಾವರ್ತಿತೇಷು ಯೂಯಮಪಿ ತಥಾ ನಂಕ್ಷ್ಯಥ | 4 ಅಪರಂಜಿ ಶೀಲೋಹನಾಮ್ನ ಉಚ್ಚಗೃಹಸ್ಯ ಪತನಾದ್ ಯೇಽಷ್ವಾದಶಜನಾ ಮೃತಾಸ್ತೇ ಯಿರೂಶಾಲಮಿ ನಿವಾಸಿವರ್ವಲೋಕೇಭ್ಯೋಽಧಿಕಾಪರಾಧಿನಃ ಕಿಂ ಯೂಯಮಿತ್ಯಂ ಬೋಧಧ್ವೇ? 5 ಯುಷ್ಮಾನಹಂ ವದಾಮಿ ತಥಾ ನ ಕಿನ್ನು ಮನಃಸು ನ ಪರಿವರ್ತಿತೇಷು ಯೂಯಮಪಿ ತಥಾ ನಂಕ್ಷ್ಯಥ | 6 ಅನನ್ತರಂ ಸ ಇಮಾಂ ದೃಷ್ಟ್ವಾನ್ತಕಥಾಮಕಥಯದ್ ಏಕೋ ಜನೋ ದ್ರಾಕ್ಷಾಕ್ಷೇತ್ರಮದ್ಯ ಏಕಮುಡುಮ್ಪರವೃಕ್ಷಂ ರೋಪಿತವಾನ್ | ಪಶ್ಚಾತ್ ಸ ಆಗತ್ಯ ತಸ್ಮಿನ್ ಫಲಾನಿ ಗವೇಷಯಾಮಾಸ, 7 ಕಿನ್ನು ಫಲಾಪ್ರಾಪ್ತೇಃ ಕಾರಣಾದ್ ಉದ್ಯಾನಕಾರಂ ಭೃತ್ಯಂ ಜಗಾದ, ಪಶ್ಯ ವತ್ಸರತ್ರಯಂ ಯಾವದಾಗತ್ಯ ಏತಸ್ಮಿನ್ನುಡುಮ್ಪರತರೌ ಕ್ಷಲಾನ್ಯನ್ವಿಚ್ಛಾಮಿ, ಕಿನ್ನು ನೈಕಮಪಿ ಪ್ರಪ್ನೋಮಿ ತರುರಯಂ ಕುತೋ ವೃಥಾ ಸ್ಥಾನಂ ವ್ಯಾಪ್ಯ ತಿಷ್ಠತಿ? ಏನಂ ಛಿನ್ದಿ | 8 ತತೋ ಭೃತ್ಯಃ ಪ್ರತ್ಯುವಾಚ, ಹೇ ಪ್ರಭೋ ಪುನರ್ವರ್ಷಮೇಕಂ ಸ್ಥಾತುಮ್ ಆದಿಶ; ಏತಸ್ಯ ಮೂಲಸ್ಯ ಚತುರ್ಧಿಕ್ಸು ಖನಿತ್ವಾಹಮ್ ಆಲವಾಲಂ ಸ್ಥಾಪಯಾಮಿ | 9 ತತಃ ಫಲಿತುಂ ಶಕ್ನೋತಿ ಯದಿ ನ ಫಲತಿ ತರ್ಹಿ ಪಶ್ಚಾತ್ ಛೇತ್ಸ್ಯಸಿ | 10 ಅಥ ವಿಶ್ರಾಮವಾರೇ ಭಜನಗೇಹೇ ಯೀಶುರುಪದಿಶತಿ 11 ತಸ್ಮಿತ್ ಸಮಯೇ ಭೂತಗ್ರಸ್ತತ್ವಾತ್ ಕುಬ್ಜೀಭೂಯಾಷ್ವಾದಶವರ್ಷಾಣಿ ಯಾವತ್ ಕೇನಾಪ್ಯಪಾಯೇನ ಋಜು ಭವಿತುಂ ನ ಶಕ್ನೋತಿ ಯಾ ದುರ್ಬಲಾ ಸ್ತ್ರೀ, 12 ತಾಂ ತತ್ಪೋಸಸ್ಥಿತಾಂ ವಿಲೋಕ್ಯ ಯೀಶುಸ್ತಾಮಾಹೂಯ ಕಥಿತವಾನ್ ಹೇ ನಾರಿ ತವ ದೌರ್ಬಲ್ಯಾತ್ ತ್ವಂ ಮುಕ್ತಾ ಭವ | 13 ತತಃ ಪರಂ ತಸ್ಯಾ ಗಾತ್ರೇ ಹಸ್ತಾರ್ಪಣಮಾತ್ರಾತ್ ಸಾ ಋಜುರ್ಭೂತ್ವೇಶ್ವರಸ್ಯ ಧನ್ಯವಾದಂ ಕರ್ತುಮಾರೇಭೇ | 14 ಕಿನ್ನು ವಿಶ್ರಾಮವಾರೇ ಯೀಶುನಾ ತಸ್ಯಾ ಸ್ವಾಸ್ಥ್ಯಕರಣಾದ್ ಭಜನಗೇಹಸ್ಯಾಧಿಪತಿಃ ಪ್ರಕುಪ್ಯ ಲೋಕಾನ್ ಉವಾಚ, ಷಟ್ಸು ದಿನೇಷು ಲೋಕೈಃ ಕರ್ಮ ಕರ್ತವ್ಯಂ ತಸ್ಮಾದೈತೋಃ ಸ್ವಾಸ್ಥ್ಯಾರ್ಥಂ ತೇಷು ದಿನೇಷು ಆಗಚ್ಛತ್, ವಿಶ್ರಾಮವಾರೇ ಮಾಗಚ್ಛತ್ | 15 ತದಾ ಪಭುಃ ಪ್ರತ್ಯುವಾಚ ರೇ ಕಪಟಿನೋ ಯುಷ್ಮಾಕಮ್ ಏಕೈತೋ ಜನೋ ವಿಶ್ರಾಮವಾರೇ ಸ್ತ್ರೀಯಂ ಸ್ತ್ರೀಯಂ ವೃಷಭಂ ಗರ್ಧಭಂ ವಾ ಬನ್ಧನಾನ್ಮೋಚಯಿತ್ವಾ ಜಲಂ ಪಾಯಯಿತುಂ ಕಿಂ ನ ನಯತಿ? 16 ತರ್ಹ್ಯಾಷ್ವಾದಶವತ್ಸರಾನ್ ಯಾವತ್ ಶೈತಾನಾ

ಬದ್ಧಾ ಇಬ್ರಾಹೀಮಃ ಸನ್ನತಿಯಂ ನಾರೀ ಕಿಂ ವಿಶ್ರಾಮವಾರೇ ನ ಮೋಚಯಿತವ್ಯಾ? 17 ಏಷು ವಾಕ್ಯೇಷು ಕಥಿತೇಷು ತಸ್ಯ ವಿಪಕ್ಷಾಃ ಸಲಜ್ಞಾ ಜಾತಾಃ ಕಿನ್ನು ತೇನ ಕೃತಸರ್ವಮಹಾಕರ್ಮಕಾರಣಾತ್ ಲೋಕನಿವಹಃ ಸಾನನ್ನೋಽಭವತ್ | 18 ಅನನ್ತರಂ ಸೋವದದ್ ಈಶ್ವರಸ್ಯ ರಾಜ್ಯಂ ಕಸ್ಯ ಸದೃಶಂ? ಕೇನ ತದುಪಮಾಸ್ಯಾಮಿ? 19 ಯತ್ ಸರ್ವಪಬೀಜಂ ಗೃಹೀತ್ವಾ ಕಶ್ಚಿಜ್ಜನ ಉದ್ಯಾನ ಉಪವಾನ್ ತದ್ ಬೀಜಮಜ್ಜುರಿತಂ ಸತ್ ಮಹಾವ್ಯಕ್ತೋಽಜಾಯತ, ತತಸ್ತಸ್ಯ ಶಾಖಾಸು ವಿಹಾಯಸೀಯವಿಕಗಾ ಆಗತ್ಯ ನ್ಯೂಷುಃ, ತದ್ರಾಜ್ಯಂ ತಾದೃಶೇನ ಸರ್ವಪಬೀಜೇನ ತುಲ್ಯಂ | 20 ಪುನಃ ಕಥಯಾಮಾಸ, ಈಶ್ವರಸ್ಯ ರಾಜ್ಯಂ ಕಸ್ಯ ಸದೃಶಂ ವದಿಷ್ಯಾಮಿ? ಯತ್ ಕಿಣ್ವಂ ಕಾಚಿತ್ ಸ್ತ್ರೀ ಗೃಹೀತ್ವಾ ದ್ರೋಣತ್ರಯಪರಿಮಿತಗೋಧೂಮಚೂರ್ಣೇಷು ಸ್ಥಾಪಯಾಮಾಸ, 21 ತತಃ ಕ್ರಮೇಣ ತತ್ ಸರ್ವಗೋಧೂಮಚೂರ್ಣಂ ವ್ಯಾಪ್ನೋತಿ, ತಸ್ಯ ಕಿಣ್ವಸ್ಯ ತುಲ್ಯಮ್ ಈಶ್ವರಸ್ಯ ರಾಜ್ಯಂ | 22 ತತಃ ಸ ಯಿರೂಶಾಲಮ್ನಗರಂ ಪ್ರತಿ ಯಾತ್ರಾಂ ಕೃತ್ವಾ ನಗರೇ ನಗರೇ ಗ್ರಾಮೇ ಗ್ರಾಮೇ ಸಮುದಿಶನ್ ಜಗಾಮ | 23 ತದಾ ಕಶ್ಚಿಜ್ಜನಸ್ತಂ ಪಪೃಚ್ಛ, ಹೇ ಪ್ರಭೋ ಕಿಂ ಕೇವಲಮ್ ಅಲ್ಪೇ ಲೋಕಾಃ ಪರಿತ್ರಾಸ್ಯಂತೇ? 24 ತತಃ ಸ ಲೋಕಾನ್ ಉವಾಚ, ಸಂಕೀರ್ಣದ್ವಾರೇಣ ಪ್ರವೇಷ್ಣುಂ ಯತಃಪ್ತಂ, ಯತೋಹಂ ಯುಷ್ಮಾನ್ ವದಾಮಿ, ಬಹವಃ ಪ್ರವೇಷ್ಣುಂ ಚೇಷ್ಟಿಷ್ಯಂತೇ ಕಿನ್ನು ನ ಶಕ್ಯಂತಿ | 25 ಗೃಹಪತಿನೋತ್ಥಾಯ ದ್ವಾರೇ ರುದ್ಯೇ ಸತಿ ಯದಿ ಯೂಯಂ ಬಹಿಃ ಸ್ಥಿತ್ವಾ ದ್ವಾರಮಾಹತ್ಯ ವದಥ, ಹೇ ಪ್ರಭೋ ಹೇ ಪ್ರಭೋ ಅಸ್ಮತ್ಕಾರಣಾದ್ ದ್ವಾರಂ ಮೋಚಯತು, ತತಃ ಸ ಇತಿ ಪ್ರತಿವಕ್ಷ್ಯತಿ, ಯೂಯಂ ಕುತ್ರತ್ಯಾ ಲೋಕಾ ಇತ್ಯಹಂ ನ ಜಾನಾಮಿ | 26 ತದಾ ಯೂಯಂ ವದಿಷ್ಯಥ, ತವ ಸಾಕ್ಷಾದ್ ವಯಂ ಭೇಜನಂ ಪಾನಶ್ಚ ಕೃತವನ್ತಃ, ತ್ವಶ್ಚಾಸ್ತೂಕಂ ನಗರಸ್ಯ ಪಥಿ ಸಮುಪದಿಷ್ಯವಾನ್ | 27 ಕಿನ್ನು ಸ ವಕ್ಷ್ಯತಿ, ಯುಷ್ಮಾನಹಂ ವದಾಮಿ, ಯೂಯಂ ಕುತ್ರತ್ಯಾ ಲೋಕಾ ಇತ್ಯಹಂ ನ ಜಾನಾಮಿ; ಹೇ ದುರಾಚಾರಿಣೋ ಯೂಯಂ ಮತ್ಕೋ ದೂರೀಭವತ | 28 ತದಾ ಇಬ್ರಾಹೀಮಂ ಇಸ್ಮಾಕಂ ಯಾಕೂಬಶ್ಚ ಸರ್ವಭವಿಷ್ಯದ್ವಾದಿನಶ್ಚ ಈಶ್ವರಸ್ಯ ರಾಜ್ಯಂ ಪ್ರಾಪ್ತಾನ್ ಸ್ತಾಂಶ್ಚ ಬಹಿಷ್ಕೃತಾನ್ ದೃಷ್ಟ್ವಾ ಯೂಯಂ ರೋದನಂ ದನ್ವೈದ್ವಂಘರ್ಷಣಶ್ಚ ಕರಿಷ್ಯಥ | 29 ಅಪರಶ್ಚ ಪೂರ್ವಪಶ್ಚಿಮದಕ್ಷಿಣೋತ್ತರದಿಗ್ಭ್ಯೋ ಲೋಕಾ ಆಗತ್ಯ ಈಶ್ವರಸ್ಯ ರಾಜ್ಯೇ ನಿವತ್ಸ್ಯಂತಿ | 30 ಪಶ್ಯತೇತ್ಯಂ ಶೇಷೀಯಾ ಲೋಕಾ ಅಗ್ರಾ ಭವಿಷ್ಯಂತಿ, ಅಗ್ರೀಯಾ ಲೋಕಾಶ್ಚ ಶೇಷಾ ಭವಿಷ್ಯಂತಿ | 31 ಅಪರಶ್ಚ ತಸ್ಮಿನ್ ದಿನೇ ಕಿಯುನ್ತಃ ಫಿರೂಶಿನ ಆಗತ್ಯ ಯೀಶುಂ ಪ್ರೋಚುಃ, ಬಹಿರ್ಗಚ್ಛ, ಸ್ಥಾನಾದಸ್ಮಾತ್ ಪ್ರಸ್ಥಾನಂ ಕುರು, ಹೇರೋದ್ ತ್ವಾಂ ಜಿಘಾಂಸತಿ | 32 ತತಃ ಸ ಪ್ರತ್ಯಪೋಚತ್ ಪಶ್ಯತಾದ್ಯ ಶ್ವಶ್ಚ ಭೂತಾನ್ ವಿಹಾಪ್ಯ ರೋಗಿಣೋರೋಗಿಣಃ ಕೃತ್ವಾ ತ್ರತೀಯೇಽಹ್ನಿ ಸೇತ್ಸ್ಯಾಮಿ, ಕಥಾಮೇತಾಂ ಯೂಯಮಿತ್ವಾ ತಂ ಭೂರಿಮಾಯಂ ವದತ | 33 ತತ್ರಾಪ್ಯದ್ಯ ಶ್ವಃ ಪರಶ್ವಶ್ಚ ಮಯಾ ಗಮನಾಗಮನೇ ಕರ್ತವ್ಯೇ, ಯತೋ ಹೇತೋ ಯಿರೂಶಾಲಮೋ ಬಹಿಃ ಕುತ್ರಾಪಿ ಕೋಪಿ ಭವಿಷ್ಯದ್ವಾದೀ ನ ಘಾನಿಷ್ಯತೇ | 34 ಹೇ ಯಿರೂಶಾಲಮ್ ಹೇ ಯಿರೂಶಾಲಮ್ ತ್ವಂ ಭವಿಷ್ಯದ್ವಾದಿನೋ ಹಂಸಿ ತವಾನಿಶೇ ಪ್ರೇರಿತಾನ್ ಪ್ರಸ್ತರೈರ್ಮಾರಯಸಿ ಚ, ಯಥಾ ಕುಕುಟೇ ನಿಜಪಕ್ಷಧಃ ಸ್ವಶಾವಕಾನ್ ಸಂಗೃಹ್ಣಾತಿ, ತಥಾಹಮಪಿ ತವ ಶಿಶೂನ್ ಸಂಗೃಹೀತುಂ ಕತಿವಾರಾನ್ ಐಚ್ಛಂ ಕಿನ್ನು ತ್ವಂ ನೈಚ್ಛಃ | 35 ಪಶ್ಯತ ಯುಷ್ಮಾಕಂ ವಾಸಸ್ಥಾನಾನಿ ಪ್ರೋಚ್ಛಿದ್ಯಮಾನಾನಿ ಪರಿತ್ಯಕ್ತಾನಿ ಚ ಭವಿಷ್ಯಂತಿ; ಯುಷ್ಮಾನಹಂ ಯಥಾರ್ಥಂ ವದಾಮಿ, ಯಃ ಪ್ರಭೋ ನಾರ್ಮೂಗಚ್ಛತಿ ಸ ಧನ್ಯ ಇತಿ ವಾಚಂ ಯಾವತ್ಕಾಲಂ ನ ವದಿಷ್ಯಥ, ತಾವತ್ಕಾಲಂ ಯೂಯಂ ಮಾಂ ನ ದೃಕ್ಷ್ಯಥ |

14 ಅನನ್ತರಂ ವಿಶ್ರಾಮವಾರೇ ಯೀಶೌ ಪ್ರಧಾನಸ್ಯ ಫಿರೂಶಿನೋ ಗೃಹೇ ಭೋಕ್ತುಂ ಗತವತಿ ತೇ ತಂ ವೀಕ್ಷಿತುಮ್ ಆರೇಭೀರೇ | 2 ತದಾ ಜಲೋದರೀ ತಸ್ಯ ಸಮ್ಮುಖೇ ಸ್ಥಿತಃ | 3 ತತಃ ಸ ವ್ಯವಸ್ಥಾಪಕಾನ್ ಫಿರೂಶಿನಶ್ಚ ಪಪೃಚ್ಛ, ವಿಶ್ರಾಮವಾರೇ ಸ್ವಾಸ್ಥ್ಯಂ ಕರ್ತವ್ಯಂ ನ ವಾ? ತತಸ್ತೇ ಕಿಮಪಿ ನ ಪ್ರತ್ಯೂಚುಃ | 4 ತದಾ ಸ ತಂ ರೋಗಿಣಂ ಸ್ವಸ್ಥಂ ಕೃತ್ವಾ ವಿಸಸರ್ಜ; 5 ತಾನುವಾಚ ಚ ಯುಷ್ಮಾಕಂ ಕಸ್ಯಚಿದ್ ಗರ್ಧಭೋ ವೃಷಭೋ ವಾ ಚೇದ್ ಗರ್ತೇ ಪತತಿ ತರ್ಹಿ ವಿಶ್ರಾಮವಾರೇ ತತ್ಕಣಂ ಸ ಕಿಂ ತಂ ನೋತ್ಪಾಪಯಿಷ್ಯತಿ? 6 ತತಸ್ತೇ ಕಥಾಯಾ ಏತಸ್ಯಾಃ ಕಿಮಪಿ ಪ್ರತಿವಕ್ತುಂ ನ ಶೇಕುಃ | 7 ಅಪರಶ್ಚ ಪ್ರಧಾನಸ್ಥಾನಮನೋನೀತತ್ಕರಣಂ ವಿಲೋಕ್ಯ ಸ ನಿಮನ್ವಿತಾನ್ ಏತದುಪದೇಶಕಥಾಂ ಜಗಾದ, 8 ತ್ವಂ ವಿವಾಹಾದಿಭೋಜ್ಯೇಷು ನಿಮನ್ವಿತಃ ಸನ್ ಪ್ರಧಾನಸ್ಥಾನೇ ಮೋಪಾವೇಕ್ಷೀ | ತ್ವತ್ಕೋ ಗೌರವಾನಿತ್ತನಿಮನ್ವಿತಜನ ಆಯಾತೇ 9 ನಿಮನ್ತ್ರಯಿತಾಗತ್ಯ ಮನುಷ್ಯಾಯೈತಸ್ಮೈ ಸ್ಥಾನಂ ದೇಹೀತಿ ವಾಕ್ಯಂ ಚೇದ್ ವಕ್ಷ್ಯತಿ ತರ್ಹಿ ತ್ವಂ ಸಜ್ಜುಚಿತೋ ಭೂತ್ವಾ ಸ್ಥಾನ ಇತರಸ್ಮಿನ್ ಉಪವೇಷ್ಯಮ್ ಉದ್ಯಂಸಸಿ | 10 ಅಸ್ಮಾತ್ ಕಾರಣಾದೇವ ತ್ವಂ ನಿಮನ್ವಿತೋ ಗತ್ವಾಪ್ರಧಾನಸ್ಥಾನ ಉಪವಿಶ, ತತೋ ನಿಮನ್ತ್ರಯಿತಾಗತ್ಯ ವದಿಷ್ಯತಿ, ಹೇ ಬನ್ನೋ ಪ್ರೋಚ್ಛಸ್ಥಾನಂ ಗತ್ವೋಪವಿಶ, ತಥಾ ಸತಿ ಭೋಜನೋಪವಿಷ್ಣಾನಾಂ ಸಕಲಾನಾಂ ಸಾಕ್ಷಾತ್ ತ್ವಂ ಮಾನ್ಯೋ ಭವಿಷ್ಯಸಿ | 11 ಯಃ ಕಶ್ಚಿತ್ ಸ್ವಮುನ್ನಮಯತಿ ಸ ನಮಯಿಷ್ಯತೇ, ಕಿನ್ನು ಯಃ ಕಶ್ಚಿತ್ ಸ್ವಂ

ನಮಯತಿ ಸ ಉನ್ನಮಯಿಷ್ಯತೇ | 12 ತದಾ ಸ ನಿಮನ್ತ್ರಯಿತಾರಂ ಜನಮಪಿ ಜಗಾದ, ಮಧ್ಯಾಹ್ನೇ ರಾತ್ರೌ ವಾ ಭೋಜ್ಯೇ ಕೃತೇ ನಿಜಬನ್ಧುಗಣೋ ವಾ ಭ್ರಾತೃಗಣೋ ವಾ ಜ್ಞಾತಿಗಣೋ ವಾ ಧನಿಗಣೋ ವಾ ಸಮೀಪವಾಸಿಗಣೋ ವಾ ಏತಾನ್ ನ ನಿಮನ್ತ್ರಯ, ತಥಾ ಕೃತೇ ಚೇತೇ ತ್ವಾಂ ನಿಮನ್ತ್ರಯಿಷ್ಯನ್ತಿ, ತರ್ಹಿ ಪರಿಶೋಧೋ ಭವಿಷ್ಯತಿ | 13 ಕಿನ್ನು ಯದಾ ಭೇಜ್ಯಂ ಕರೋಷಿ ತದಾ ದರಿದ್ರಶುಷ್ಕಕರಖಿಣ್ಣಾನ್ ನಿಮನ್ತ್ರಯ, 14 ತತ ಅಶಿಷಂ ಲಪ್ಯಸೇ, ತೇಷು ಪರಿಶೋಧಂ ಕರ್ತುಮಶಕ್ಯವತ್ಸು ಶ್ಶಾನಾದ್ಧಾರ್ಮಿಕಾನಾಮುತ್ಥಾನಕಾಲೇ ತ್ವಂ ಫಲಾಂ ಲಪ್ಯಸೇ | 15 ಅನನ್ತರಂ ತಾಂ ಕಥಾಂ ನಿಶಮ್ಯ ಭೋಜನೋಪವಿಷ್ಠಃ ಕಶ್ಚಿತ್ ಕಥಯಾಮಾಸ, ಯೋ ಜನ ಈಶ್ವರಸ್ಯ ರಾಜ್ಯೇ ಭೋಕ್ತುಂ ಲಪ್ಯತೇ ಸಏವ ಧನ್ಯಃ | 16 ತತಃ ಸ ಉವಾಚ, ಕಶ್ಚಿತ್ ಜನೋ ರಾತ್ರೌ ಭೇಜ್ಯಂ ಕೃತ್ವಾ ಬಹೂನ್ ನಿಮನ್ತ್ರಯಾಮಾಸ | 17 ತತೋ ಭೋಜನಸಮಯೇ ನಿಮನ್ತ್ರತಲೋಕಾನ್ ಆಹ್ವಾತುಂ ದಾಸದ್ವಾರಾ ಕಥಯಾಮಾಸ, ಖದ್ಯದ್ರವ್ಯಾಣಿ ಸರ್ವಾಣಿ ಸಮಾಸಾದಿತಾನಿ ಸನ್ತಿ, ಯೂಯಮಾಗಚ್ಛತ | 18 ಕಿನ್ನು ತೇ ಸರ್ವಃ ಏಕೈಕಂ ಛಲಂ ಕೃತ್ವಾ ಕ್ಷಮಾಂ ಪ್ರಾರ್ಥಯಾಚ್ಛ್ರೀರೇ | ಪ್ರಥಮೋ ಜನಃ ಕಥಯಾಮಾಸ, ಕ್ಷೇತ್ರಮೇಕಂ ತ್ರೀತವಾನಹಂ ತದೇವ ದ್ರಷ್ಟುಂ ಮಯಾ ಗನ್ತವ್ಯಮ್, ಅತಃಏವ ಮಾಂ ಕ್ಷನ್ತುಂ ತಂ ನಿವೇದಯ | 19 ಅನ್ಯೋ ಜನಃ ಕಥಯಾಮಾಸ, ದಶವೃಷಾನಹಂ ತ್ರೀತವಾನ್ ತಾನ್ ಪರೀಕ್ಷಿತುಂ ಯಾಮಿ ತಸ್ಮಾದೇವ ಮಾಂ ಕ್ಷನ್ತುಂ ತಂ ನಿವೇದಯ | 20 ಅಪರಃ ಕಥಯಾಮಾಸ, ವ್ಯೂಢವಾನಹಂ ತಸ್ಮಾತ್ ಕಾರಣಾದ್ ಯಾತುಂ ನ ಶಕ್ನೋಮಿ | 21 ಪಶ್ಚಾತ್ ಸ ದಾಸೋ ಗತ್ವಾ ನಿಜಪ್ರಭೋಃ ಸಾಕ್ಷಾತ್ ಸರ್ವವೃತ್ತಾನ್ತಂ ನಿವೇದಯಾಮಾಸ, ತತೋಸೌ ಗೃಹಪತಿಃ ಕುಪಿತ್ವಾ ಸ್ವದಾಸಂ ವ್ಯಾಜಹಾರ, ತ್ವಂ ಸತ್ತರಂ ನಗರಸ್ಯ ಸನ್ನಿವೇಶಾನ್ ಮಾರ್ಗಾಂಶ್ಚ ಗತ್ವಾ ದರಿದ್ರಶುಷ್ಕಕರಖಿಣ್ಣಾನ್ ಅತ್ರಾನಯ | 22 ತತೋ ದಾಸೋಽವದತ್, ಹೇ ಪ್ರಭೋ ಭವತ ಆಜ್ಞಾನುಸಾರೇಣಾಕ್ರಿಯತ ತಥಾಪಿ ಸ್ಯಾನಮಸ್ತಿ | 23 ತದಾ ಪ್ರಭುಃ ಪುನ ದಾಸಾಯಾಕಥಯತ್, ರಾಜಪಥಾನ್ ವ್ಯಕ್ಷಮೂಲಾನಿ ಚ ಯಾತ್ವಾ ಮದೀಯಗೃಹಪೂರಣಾರ್ಥಂ ಲೋಕಾನಾಗನ್ತುಂ ಪ್ರವರ್ತಯ | 24 ಅಹಂ ಯುಷ್ಮಭ್ಯಂ ಕಥಯಾಮಿ, ಪೂರ್ವನಿಮನ್ತ್ರಿತಾನಮೇಕೋಪಿ ಮಮಾಸ್ಯ ರಾತ್ರಿಭೋಜ್ಯಸ್ಯಾಸ್ತಾದಂ ನ ಪಾಪ್ಯತಿ | 25 ಅನನ್ತರಂ ಬಹುಷು ಲೋಕೇಷು ಯೀಶೋಃ ಪಶ್ಚಾದ್ ವ್ರಜಿತೇಷು ಸತ್ಸು ಸ ವ್ಯಾಘುಟ್ಟ್ಯ ತೇಭ್ಯಃ ಕಥಯಾಮಾಸ, 26 ಯಃ ಕಶ್ಚಿನ್ ಮಮ ಸಮೀಪಮ್ ಆಗತ್ಯ ಸ್ವಸ್ತ ಮಾತಾ ಪಿತಾ ಪತ್ನೀ ಸನ್ನಾನಾ ಭ್ರಾತರೋ ಭಗಿಮ್ಯೋ ನಿಜಪ್ರಾಣಾಶ್ಚ, ಏತೇಭ್ಯಃ ಸರ್ವೇಭ್ಯೋ ಮಯುಧಿಕಂ ಪ್ರೇಮ ನ ಕರೋತಿ, ಸ ಮಮ ಶಿಷ್ಯೋ ಭವಿತುಂ ನ ಶಕ್ಯತಿ | 27 ಯಃ ಕಶ್ಚಿತ್ ಸ್ವೀಯಂ ಕೃಶಂ ವಹನ್ ಮಮ ಪಶ್ಚಾನ್ ಗಚ್ಛತಿ, ಸೋಪಿ ಮಮ ಶಿಷ್ಯೋ ಭವಿತುಂ ನ ಶಕ್ಯತಿ | 28 ದುರ್ಗನಿರ್ಮಾಣೇ ಕತಿವ್ಯಯೋ ಭವಿಷ್ಯತಿ, ತಥಾ ತಸ್ಯ ಸಮಾಪ್ತಿಕರಣಾರ್ಥಂ ಸಮ್ಪತ್ತಿರಸ್ತಿ ನ ವಾ, ಪ್ರಥಮಮಪವಿಶ್ಯ ಏತನ್ನ ಗಣಯತಿ, ಯುಷ್ಮಾಕಂ ಮಧ್ಯ ಏತಾದೃಶಃ ಕೋಸ್ತಿ? 29 ನೋಚೇದ್ ಭಿತ್ತಿಂ ಕೃತ್ವಾ ಶೇಷೇ ಯದಿ ಸಮಾಪಯಿತುಂ ನ ಶಕ್ಯತಿ, 30 ತರ್ಹಿ ಮಾನುಷೋಯಂ ನಿಚೇತುಮ್ ಆರಭತ ಸಮಾಪಯಿತುಂ ನಾಶಕ್ನೋತ್, ಇತಿ ವ್ಯಾಹೃತ್ಯ ಸರ್ವೇ ತಮುಪಹಸಿಷ್ಯನ್ತಿ | 31 ಅಪರಃ ಭಿನ್ನಭೂಪತಿನಾ ಸಹ ಯುದ್ಧಂ ಕರ್ತುಮ್ ಉದ್ಯಮ್ಯ ದಶಸಹಸ್ರಾಣಿ ಸೈನ್ಯಾನಿ ಗೃಹೀತ್ವಾ ಎಂಶತಿಸಹಸ್ರೇಃ ಸೈನ್ಯೈಃ ಸಹಿತಸ್ಯ ಸಮೀಪವಾಸಿನಃ ಸಮ್ಪೂಜಂ ಯಾತುಂ ಶಕ್ಯಾಮಿ ನ ವೇತಿ ಪ್ರಥಮಂ ಉಪವಿಶ್ಯ ನ ವಿಚಾರಯತಿ ಏತಾದೃಶೋ ಭೂಮಿಪತಿಃ ಕಃ? 32 ಯದಿ ನ ಶಕ್ನೋತಿ ತರ್ಹಿ ರಿಪಾವತಿದೂರೇ ತಿಷ್ಯತಿ ಸತಿ ನಿಜದೂತಂ ಪ್ರೇಷ್ಯ ಸನ್ನಿಂ ಕರ್ತುಂ ಪ್ರಾರ್ಥಯೇತ | 33 ತದ್ವದ್ ಯುಷ್ಮಾಕಂ ಮಧ್ಯೇ ಯಃ ಕಶ್ಚಿನ್ ಮದರ್ಥಂ ಸರ್ವಸ್ವಂ ಹಾತುಂ ನ ಶಕ್ನೋತಿ ಸ ಮಮ ಶಿಷ್ಯೋ ಭವಿತುಂ ನ ಶಕ್ಯತಿ | 34 ಲವಣಮ್ ಉತ್ತಮಮ್ ಇತಿ ಸತ್ಯಂ, ಕಿನ್ನು ಯದಿ ಲವಣಸ್ಯ ಲವಣತ್ವಮ್ ಅಪಗಚ್ಛತಿ ತರ್ಹಿ ತತ್ ಕಥಂ ಸ್ವಾದುಯುಕ್ತಂ ಭವಿಷ್ಯತಿ? 35 ತದ ಭೂಮ್ಯರ್ಥಮ್ ಆಲವಾಲರಾಶ್ವರ್ಥಮಪಿ ಭದ್ರಂ ನ ಭವತಿ; ಲೋಕಾಸ್ತದ್ ಬಹಿಃ ಕ್ಷಿಪನ್ತಿ | ಯಸ್ಯ ಶ್ರೋತುಂ ಶ್ರೋತ್ರೇ ಸ್ತಃ ಸ ಶೃಣೋತು |

15 ತದಾ ಕರಸಇಣ್ಣಾಯಿನಃ ಪಾಪಿನಶ್ಚ ಲೋಕಾ ಉಪದೇಶ್ಯಧಾಂ ಶ್ರೋತುಂ ಯೀಶೋಃ ಸಮೀಪಮ್ ಆಗಚ್ಛನ್ | 2 ತತಃ ಫಿರೂಶಿನ ಉಪಾಧ್ಯಾಯಾಶ್ಚ ವಿವದಮಾನಾಃ ಕಥಯಾಮಾಸುಃ ಏಷ ಮಾನುಷಃ ಪಾಪಿಭಿಃ ಸಹ ಪ್ರಣಯಂ ಕೃತ್ವಾ ತೈಃ ಸಾರ್ಧಂ ಭುಂಕ್ತೇ | 3 ತದಾ ಸ ತೇಭ್ಯ ಇಮಾಂ ದೃಷ್ಟ್ವಾನ್ತಕಥಾಂ ಕಥಿತವಾನ್, 4 ಕಸ್ಯಚಿತ್ ಶತಮೇಷೇಷು ತಿಷ್ಯತು ತೇಷಾಮೇಕಂ ಸ ಯದಿ ಹಾರಯತಿ ತರ್ಹಿ ಮಧ್ಯೇಸ್ವಾನ್ತರಮ್ ಏಕೋನಶತಮೇಷಾನ್ ವಿಹಾಯ ಹಾರಿತಮೇಷಸ್ಯ ಉದ್ದೇಶಪ್ರಾಪ್ತಿಯ್ಯುನತಂ ನ ಗವೇಷಯತಿ, ಏತಾದೃಶೋ ಲೋಕೋ ಯುಷ್ಮಾಕಂ ಮಧ್ಯೇ ಕ ಆಸ್ತೇ? 5 ತಸ್ಯೋದ್ದೇಶಂ ಪ್ರಾಪ್ಯ ಹ್ಯುಷ್ಣಮನಾಸ್ತಂ ಸ್ಥನ್ನೇ ನಿಧಾಯ ಸ್ವಸ್ಥಾನಮ್ ಆನೀಯ ಬನ್ಧುಬಾನ್ಧವಸಮೀಪವಾಸಿನ ಆಹೂಯ ವಕ್ತಿ, 6 ಹಾರಿತಂ ಮೇಷಂ ಪ್ರಾಪ್ತೋಹಮ್ ಅತೋ ಹೇತೋ ಮರ್ಯಾ ಸಾರ್ಧಮ್ ಆನನ್ತತ | 7 ತದ್ವದಹಂ ಯುಷ್ಮಾನ್ ವದಾಮಿ, ಯೇಷಾಂ ಮನಃಪರಾವರ್ತನಸ್ಯ

ಪ್ರಯೋಜನಂ ನಾಸ್ತಿ, ತಾದೃಶೈಕೋನಶತಧಾರ್ಮಿಕಕಾರಣಾದ್ ಯ ಆನನ್ದಸ್ವಸ್ವಾದ್ ಏಕಸ್ಯ ಮನಃಪರಿವರ್ತಿನಃ ಪಾಪಿನಃ ಕಾರಣಾತ್ ಸ್ವರ್ಗೇ ಽಧಿಕಾನನ್ದೋ ಜಾಯತೇ | 8 ಅಪರಂಜಿ ದಶಾನಾಂ ರೂಪ್ಯಖಣ್ಣಾನಾಮ್ ಏಕಖಣ್ಣೇ ಹಾರಿತೇ ಪ್ರದೀಪಂ ಪ್ರಜ್ವಲ್ಯ ಗೃಹಂ ಸಮ್ನಾಜ್ಯ ತಸ್ಯ ಪ್ರಾಪ್ತಿಂ ಯಾವದ್ ಯತ್ನೇನ ನ ಗವೇಷಯತಿ, ಏತಾದೃಶೀ ಯೋಷಿತ ಕಾಸ್ತೇ? 9 ಪ್ರಾಪ್ತೇ ಸತಿ ಬನ್ದುಬಾನ್ಧವಸಮೀಪವಾಸಿನೀರಾಹೂಯ ಕಥಯತಿ, ಹಾರಿತಂ ರೂಪ್ಯಖಣ್ಣಂ ಪ್ರಾಪ್ತಾಹಂ ತಸ್ಮಾದೇವ ಮಯಾ ಸಾರ್ಧಮ್ ಆನನ್ದತ | 10 ತದ್ವದಹಂ ಯುಷ್ಮಾನ್ ವ್ಯಾಹರಾಮಿ, ಏಕೇನ ಪಾಪಿನಾ ಮನಸಿ ಪರಿವರ್ತಿತೇ, ಈಶ್ವರಸ್ಯ ದೂತಾನಾಂ ಮದ್ದೇಪ್ಯಾನನ್ದೋ ಜಾಯತೇ | 11 ಅಪರಂಜಿ ಸ ಕಥಯಾಮಾಸ, ಕಸ್ಯಚಿದ್ ದೌ ಪ್ರತಿವಾಸ್ಯಾಂ, 12 ತಯೋಃ ಕನಿಷ್ಠಃ ಪುತ್ರಃ ಪಿತೃ ಕಥಯಾಮಾಸ, ಹೇ ಪಿತೃಸ್ಯ ಸಮ್ಪತ್ಯಾ ಯಮಂಶಂ ಪ್ರಾಪ್ಯಾಮ್ಯಹಂ ವಿಭಜ್ಯ ತಂ ದೇಹಿ, ತತಃ ಪಿತಾ ನಿಜಾಂ ಸಮ್ಪತ್ತಿಂ ವಿಭಜ್ಯ ತಾಭ್ಯಾಂ ದದೌ | 13 ಕತಿಪಯಾತ್ ಕಾಲಾತ್ ಪರಂ ಸ ಕನಿಷ್ಠಪುತ್ರಃ ಸಮಸ್ತಂ ಧನಂ ಸಂಗೃಹ್ಯ ದೂರದೇಶಂ ಗತ್ವಾ ದುಷ್ಟಾಚರಣೇನ ಸರ್ವಾಂ ಸಮ್ಪತ್ತಿಂ ನಾಶಯಾಮಾಸ | 14 ತಸ್ಯ ಸರ್ವಧನೇ ವ್ಯಯಂ ಗತೇ ತದ್ದೇಶೇ ಮಹಾದುರ್ಭಿಕ್ಷಂ ಬಭೂವ, ತತಸ್ತಸ್ಯ ದೈನ್ಯದಶಾ ಭವಿತುಮ್ ಆರೇಭೇ | 15 ತತಃ ಪರಂ ಸ ಗತ್ವಾ ತದ್ದೇಶೀಯಂ ಗೃಹಸ್ಥಮೇಕಮ್ ಆಶ್ರಯತ; ತತಃ ಸತಂ ಶೂಕರವಜಂ ಚಾರಯಿತುಂ ಪ್ರಾಂತರಂ ಪ್ರೇಷಯಾಮಾಸ | 16 ಕೇನಾಪಿ ತಸ್ಮೈ ಭಕ್ತಾದಾನಾತ್ ಸ ಶೂಕರಫಲವಲ್ಲಲೇನ ಪಿಚಿಣ್ಣಪೂರಣಾಂ ವವಾಹ | 17 ಶೇಷೇ ಸ ಮನಸಿ ಚೇತನಾಂ ಪ್ರಾಪ್ಯ ಕಥಯಾಮಾಸ, ಹಾ ಮಮ ಪಿತುಃ ಸಮೀಪೇ ಕತಿ ಕತಿ ವೇತನಭುಜೋ ದಾಸಾ ಯಥೇಷ್ಟಂ ತತೋಧಿಕಂ ಭಕ್ತಂ ಪ್ರಾಪ್ತವನ್ತಿ ಕಿನ್ತ್ವಹಂ ಕ್ಷುಧಾ ಮುಮೂರ್ಷುಃ | 18 ಅಹಮುತ್ಥಾಯ ಪಿತುಃ ಸಮೀಪಂ ಗತ್ವಾ ಕಥಾಮೇತಾಂ ವದಿಷ್ಯಾಮಿ, ಹೇ ಪಿತರ್ ಈಶ್ವರಸ್ಯ ತವ ಚ ವಿರುದ್ಧಂ ಪಾಪಮಕರವಮ್ | 19 ತವ ಪುತ್ರಃತಿ ವಿಖ್ಯಾತೋ ಭವಿತುಂ ನ ಯೋಗ್ಯೋಸ್ಮಿ ಚ, ಮಾಂ ತವ ವೈತನಿಕಂ ದಾಸಂ ಕೃತ್ವಾ ಸ್ಥಾಪಯ | 20 ಪಶ್ಚಾತ್ ಸ ಉತ್ಥಾಯ ಪಿತುಃ ಸಮೀಪಂ ಜಗಾಮ; ತತಸ್ತಸ್ಯ ಪಿತಾತಿರೂರೇ ತಂ ನಿರೀಕ್ಷ್ಯ ದಯಾಳ್ಪಕೇ, ಧಾವಿತ್ವಾ ತಸ್ಯ ಕಣ್ಣಂ ಗೃಹೀತ್ವಾ ತಂ ಚುಚುಮ್ಪು ಚ | 21 ತದಾ ಪುತ್ರ ಉವಾಚ, ಹೇ ಪಿತರ್ ಈಶ್ವರಸ್ಯ ತವ ಚ ವಿರುದ್ಧಂ ಪಾಪಮಕರವಂ, ತವ ಪುತ್ರಃತಿ ವಿಖ್ಯಾತೋ ಭವಿತುಂ ನ ಯೋಗ್ಯೋಸ್ಮಿ ಚ | 22 ಕಿನ್ತು ತಸ್ಯ ಪಿತಾ ನಿಜದಾಸಾನ್ ಆದಿದೇಶ, ಸರ್ವೋತ್ತಮವಸ್ತ್ರಾಣ್ಯಾನೀಯ ಪರಿಧಾಪಯತೈನಂ ಹಸ್ತೇ ಚಾಬ್ಜುರೀಯಕಮ್ ಅಪಯತ ಪಾದಯೋಶ್ಲೋಪಾನಹೌ ಸಮರ್ಪಯತ; 23 ಪುಷ್ಪಂ ಗೋವತ್ಸಮ್ ಆನೀಯ ಮಾರಯತ ಚ ತಂ ಭುಕ್ತ್ವಾ ವಯಮ್ ಆನಂದಾಮ | 24 ಯತೋ ಮಮ ಪುತ್ರೋಯಮ್ ಅಪ್ರಿಯತ ಪುನರಜೀವೀದ್ ಹಾರಿತಶ್ಚ ಲಬ್ಧೋಭೂತ್ ತತಸ್ತ ಆನಂದಿತುಮ್ ಆರೇಭೀ | 25 ತತ್ಕಾಲೇ ತಸ್ಯ ಜ್ಞೇಷ್ಠಃ ಪುತ್ರಃ ಕ್ಷೇತ್ರ ಅಸೀತ್ | ಅಥ ಸ ನಿವೇಶನಸ್ಯ ನಿಕಟಂ ಆಗಚ್ಛನ್ ನೃತ್ಯಾನಾಂ ವಾದ್ಯಾನಾಂ ಶಬ್ದಂ ಶ್ರುತ್ವಾ 26 ದಾಸಾನಾಮ್ ಏಕಮ್ ಆಹೂಯ ಪಪ್ರಚ್ಛ, ಕಿಂ ಕಾರಣಮಸ್ಯ? 27 ತತಃ ಸೋವಾದೀತ್, ತವ ಭ್ರಾತಾಗಮತ್, ತವ ತಾತಶ್ಚ ತಂ ಸುಶರೀರಂ ಪ್ರಾಪ್ಯ ಪುಷ್ಪಂ ಗೋವತ್ಸಂ ಮಾರಿತವಾನ್ | 28 ತತಃ ಸ ಪ್ರಕುಪ್ಯ ನಿವೇಶನಾನ್ವಃ ಪ್ರವೇಷ್ಟುಂ ನ ಸಮ್ಯೇನೇ; ತತಸ್ತಸ್ಯ ಪಿತಾ ಬಹಿರಾಗತ್ಯ ತಂ ಸಾಧಯಾಮಾಸ | 29 ತತಃ ಸ ಪಿತರಂ ಪ್ರತ್ಯುಪಾಚ, ಪಶ್ಯ ತವ ಕಾಳ್ಪಿದಪ್ಯಾಜ್ಞಾಂ ನ ವಿಲಂಘ್ಯ ಬಹೂನ್ ವತ್ಸರಾನ್ ಅಹಂ ತ್ವಾಂ ಸೇವೇ ತಥಾಪಿ ಮಿತ್ರೈಃ ಸಾರ್ಧಮ್ ಉತ್ಸವಂ ಕರ್ತುಂ ಕದಾಪಿ ಛಾಗಮೇಕಮಪಿ ಮಹ್ಯಂ ನಾದದಾಃ; 30 ಕಿನ್ತು ತವ ಯಃ ಪುತ್ರೋ ವೇಶ್ಯಾಗಮನಾದಿಭಿಸ್ತವ ಸಮ್ಪತ್ತಿಮ್ ಅಪವ್ಯಯಿತವಾನ್ ತಸ್ಮಿನ್ನಾಗತಮಾತ್ರೇ ತಸ್ಮೈವ ನಿಮಿತ್ತಂ ಪುಷ್ಪಂ ಗೋವತ್ಸಂ ಮಾರಿತವಾನ್ | 31 ತದಾ ತಸ್ಯ ಪಿತಾವೋಚತ್, ಹೇ ಪುತ್ರ ತ್ವಂ ಸರ್ವದಾ ಮಯಾ ಸಹಾಸಿ ತಸ್ಮಾನ್ ಮಮ ಯದ್ಯದಾಸ್ತೇ ತತ್ಸರ್ವಂ ತವ | 32 ಕಿನ್ತು ತವಾಯಂ ಭ್ರಾತಾ ಮೃತಃ ಪುನರಜೀವೀದ್ ಹಾರಿತಶ್ಚ ಭೂತ್ವಾ ಪ್ರಾಪ್ತೋಭೂತ್, ಏತಸ್ಮಾತ್ ಕಾರಣಾದ್ ಉತ್ಸವಾನನ್ದೌ ಕರ್ತುಮ್ ಉಚಿತಮಸ್ಮಾಕಮ್ |

16 ಅಪರಂಜಿ ಯೀಶುಃ ಶಿಷ್ಯೇಭ್ಯೋನ್ಯಾಮೇಕಾಂ ಕಥಾಂ ಕಥಯಾಮಾಸ ಕಸ್ಯಚಿದ್ ಧನವತೋ ಮನುಷ್ಯಸ್ಯ ಗೃಹಕಾರ್ಯಾಧೀಶೇ ಸಮ್ಪತ್ತೇರಪವ್ಯಯೇಪವಾದಿತೇ ಸತಿ 2 ತಸ್ಯ ಪ್ರಭುಸ್ತಮ್ ಆಹೂಯ ಜಗಾದ, ತ್ವಯಿ ಯಾಮಿಮಾಂ ಕಥಾಂ ಶ್ರೋತೋಮಿ ಸಾ ಕೀದೃಶೀ? ತ್ವಂ ಗೃಹಕಾರ್ಯಾಧೀಶಕರ್ಮಣೋ ಗಣನಾಂ ದರ್ಶಯ ಗೃಹಕಾರ್ಯಾಧೀಶಪದೇ ತ್ವಂ ನ ಸ್ಥಾಸ್ಯಸಿ | 3 ತದಾ ಸ ಗೃಹಕಾರ್ಯಾಧೀಶೋ ಮನಸಾ ಚಿನ್ತಯಾಮಾಸ, ಪ್ರಭು ಯದಿ ಮಾಂ ಗೃಹಕಾರ್ಯಾಧೀಶಪದಾದ್ ಭಂಶಯತಿ ತರ್ಹಿ ಕಿಂ ಕರಿಷ್ಯೇಹಂ? ಮೃದಂ ಖನಿತುಂ ಮಮ ಶಕ್ತಿ ನಾಸ್ತಿ ಭಿಕ್ಷಿತುಂ ಲಜ್ಜಿಷ್ಯೇಹಂ | 4 ಅತಃವ ಮಯಿ ಗೃಹಕಾರ್ಯಾಧೀಶಪದಾತ್ ಚ್ಯುತೇ ಸತಿ ಯಥಾ ಲೋಕಾ ಮಹ್ಯಮ್ ಆಶ್ರಯಂ ದಾಸ್ಯನ್ತಿ ತದರ್ಥಂ ಯತ್ಕರ್ಮ ಮಯಾ ಕರಣೀಯಂ ತನ್ ನಿರ್ಣೀಯತೇ | 5 ಪಶ್ಚಾತ್ ಸ ಸ್ವಪ್ರಭೋರೇಕೈಕಮ್ ಅಧಮಣಮ್ ಆಹೂಯ ಪ್ರಥಮಂ ಪಪ್ರಚ್ಛ, ತ್ವತ್ತೋ

ಮೇ ಪ್ರಭುಣಾ ಕತಿ ಪ್ರಾಪ್ಯಮ್? 6 ತತಃ ಸ ಉವಾಚ, ಏಕಶತಾಢಕತ್ಯಲಾನಿ; ತದಾ ಗೃಹಕಾರ್ಯಾಧೀಶಃ ಪ್ರೋವಾಚ, ತವ ಪತ್ರಮಾನೀಯ ಶೀಘ್ರಮುಪವಿಶ್ಯ ತತ್ರ ಪಇಶ್ಚತಂ ಲಿಖ | 7 ಪಶ್ಚಾದನ್ಯಮೇಕಂ ಪಪಚ್ಚ, ತ್ವತ್ತೋ ಮೇ ಪ್ರಭುಣಾ ಕತಿ ಪ್ರಾಪ್ಯಮ್? ತತಃ ಸೋವಾದೀದ್ ಏಕಶತಾಢಕಗೋಧೂಮಾಃ; ತದಾ ಸ ಕಥಯಾಮಾಸ, ತವ ಪತ್ರಮಾನೀಯ ಅಶೀತೀಂ ಲಿಖ | 8 ತೇನ್ಯೈವ ಪ್ರಭುಸ್ಸಮಯಧಾರ್ಥಕೃತಮ್ ಅಧೀಶಂ ತದ್ಬುದ್ಧಿನ್ಯೈಪುಣ್ಯಾತ್ ಪ್ರಶಶಂಸ; ಇತ್ಯಂ ದೀಪ್ತಿರೂಪಸನ್ನಾನೇಚ್ಚ ಏತತ್ಸಂಸಾರಸ್ಯ ಸನ್ನಾನಾ ವರ್ತಮಾನಕಾಲೇಽಧಿಕಬುದ್ಧಿಮನ್ನೋ ಭವನ್ನಿ | (aiṅ g165) 9 ಅತೋ ವದಾಮಿ ಯೂಯಮಪ್ಯಯಧಾರ್ಥೇನ ಧನೇನ ಮಿತ್ರಾಣಿ ಲಭದ್ಧಂ ತತೋ ಯುಷ್ಮಾಸು ಪದಭ್ರಷ್ಟೇಷುಪಿ ತಾನಿ ಚಿರಕಾಲಮ್ ಆಶ್ರಯಂ ದಾಸ್ಯನ್ನಿ | (aiṅios g166) 10 ಯಃ ಕಶ್ಚಿತ್ ಕ್ಷುದ್ರೇ ಕಾರ್ಯೇ ವಿಶ್ವಾಸ್ಯೋ ಭವತಿ ಸ ಮಹತಿ ಕಾರ್ಯೇಪಿ ವಿಶ್ವಾಸ್ಯೋ ಭವತಿ, ಕಿನ್ನು ಯಃ ಕಶ್ಚಿತ್ ಕ್ಷುದ್ರೇ ಕಾರ್ಯೇಽವಿಶ್ವಾಸ್ಯೋ ಭವತಿ ಸ ಮಹತಿ ಕಾರ್ಯೇಪ್ಯವಿಶ್ವಾಸ್ಯೋ ಭವತಿ | 11 ಅತಏವ ಅಯಧಾರ್ಥೇನ ಧನೇನ ಯದಿ ಯೂಯಮವಿಶ್ವಾಸ್ಯಾ ಜಾತಾಸ್ತರ್ಹಿ ಸತ್ಯಂ ಧನಂ ಯುಷ್ಮಾಕಂ ಕರೇಷು ಕಃ ಸಮರ್ಪಯಿಷ್ಯತಿ? 12 ಯದಿ ಚ ಪರಧನೇನ ಯೂಯಮ್ ಅವಿಶ್ವಾಸ್ಯಾ ಭವಥ ತರ್ಹಿ ಯುಷ್ಮಾಕಂ ಸ್ವಕೀಯಧನಂ ಯುಷ್ಮಭ್ಯಂ ಕೋ ದಾಸ್ಯತಿ? 13 ಕೋಪಿ ದಾಸ ಉಭೌ ಪ್ರಭೂ ಸೇವಿತುಂ ನ ಶಕ್ನೋತಿ, ಯತ ಏಕಸ್ಮಿನ್ ಪ್ರೀಯಮಾಣೋಽನ್ಯಸ್ಮಿನ್ನಪ್ರೀಯತೇ ಯದ್ವಾ ಏಕಂ ಜನಂ ಸಮಾದ್ಯತ್ಯ ತದನ್ಯಂ ತುಚ್ಛೇಕರೋತಿ ತದ್ವದ್ ಯೂಯಮಪಿ ಧನೇಶ್ವರೌ ಸೇವಿತುಂ ನ ಶಕ್ನುಥ | 14 ತದೈತಾಃ ಸರ್ವಾಃ ಕಥಾಃ ಶ್ರುತ್ವಾ ಲೋಭಿಫಿರೂಶಿನಸ್ತಮುಪಜಹಸುಃ | 15 ತತಃ ಸ ಉವಾಚ, ಯೂಯಂ ಮನುಷ್ಯಾಣಾಂ ನಿಕಟೇ ಸ್ವಾನ್ ನಿರ್ದೋಷಾನ್ ದರ್ಶಯಥ ಕಿನ್ನು ಯುಷ್ಮಾಕಮ್ ಅನ್ಯಃಕರಣಾನೀಶ್ವರೋ ಜಾನಾತಿ, ಯತ್ ಮನುಷ್ಯಾಣಾಮ್ ಅತಿ ಪ್ರಶಂಸಂ ತದ್ ಈಶ್ವರಸ್ಯ ಘ್ನಂ | 16 ಯೋಹನ ಅಗಮನಪರ್ಯಂತಂ ಯುಷ್ಮಾಕಂ ಸಮೀಪೇ ವ್ಯವಸ್ಥಾಭವಿಷ್ಯದ್ವಾದಿನಾಂ ಲೇಖನಾನಿ ಚಾಸನ್ ತತಃ ಪ್ರಭೃತಿ ಈಶ್ವರರಾಜ್ಯಸ್ಯ ಸುಸಂವಾದಃ ಪ್ರಚರತಿ, ಏಕೈಕೋ ಲೋಕಸ್ತನ್ಮದ್ಯಂ ಯತ್ನೇನ ಪ್ರವಿಶತಿ ಚ | 17 ವರಂ ನಭಸಃ ಪೃಥಿವ್ಯಾಶ್ಚ ಲೋಪೋ ಭವಿಷ್ಯತಿ ತಥಾಪಿ ವ್ಯವಸ್ಥಾಯಾ ಏಕವಿನ್ಯೋರಪಿ ಲೋಪೋ ನ ಭವಿಷ್ಯತಿ | 18 ಯಃ ಕಶ್ಚಿತ್ ಸ್ತ್ರೀಯಾಂ ಭಾರ್ಯಾಂ ವಿಹಾಯ ಸ್ತ್ರಿಯಮನ್ಯಾಂ ವಿವಹತಿ ಸ ಪರದಾರಾನ್ ಗಚ್ಛತಿ, ಯಶ್ಚ ತಾ ತ್ಯಕ್ತಾಂ ನಾರೀಂ ವಿವಹತಿ ಸೋಪಿ ಪರದಾರಾನ್ ಗಚ್ಛತಿ | 19 ಏಕೋ ಧನೀ ಮನುಷ್ಯಃ ಶುಕ್ಲಾನಿ ಸೂಕ್ಷ್ಮಾಣಿ ವಸ್ತ್ರಾಣಿ ಪರ್ಯದಧಾತ್ ಪ್ರತಿದಿನಂ ಪರಿತೋಷರೂಪೇಣಾಭುಂಕ್ತಾಪಿವಚ್ಚ | 20 ಸರ್ವಾಙ್ಗೇ ಕ್ಷತಯುಕ್ತ ಇಲಿಯಾಸರನಾಮಾ ಕಶ್ಚಿದ್ ದರಿದ್ರಸ್ತಸ್ಯ ಧನವತೋ ಭೋಜನಪಾತ್ರಾತ್ ಪತಿತಮ್ ಉಚ್ಛಿಷ್ಟಂ ಭೋಕ್ತುಂ ವಾಙ್ಮನ್ ತಸ್ಯ ದ್ವಾರೇ ಪತಿತ್ವಾತಿಷ್ಯತ್; 21 ಅಥ ಶ್ವಾನ ಅಗತ್ಯ ತಸ್ಯ ಕ್ಷತಾನ್ಯಲಿಹನ್ | 22 ಕಿಯಿತ್ಕಾಲಾತ್ಪರಂ ಸ ದರಿದ್ರಃ ಪ್ರಾಣಾನ್ ಜಹೌ; ತತಃ ಸ್ವರ್ಗೀಯದೂತಾಸ್ತಂ ನೀತ್ವಾ ಇಬ್ರಾಹೀಮಃ ಕ್ರೋಡ ಉಪವೇಶಯಾಮಾಸುಃ | 23 ಪಶ್ಚಾತ್ ಸ ಧನವಾನಪಿ ಮಮಾರ, ತಂ ಶ್ರುಶಾನೇ ಸ್ವಾಪಯಾಮಾಸುಶ್ಚ; ಕಿನ್ನು ಪರಲೋಕೇ ಸ ವೇದನಾಕುಲಃ ಸನ್ ಊರ್ಧ್ವಾಂ ನಿರೀಕ್ಷ್ಯ ಬಹುದೂರಾದ್ ಇಬ್ರಾಹೀಮಂ ತತ್ಕ್ರೋಡ ಇಲಿಯಾಸರಙ್ಕ ವಿಲೋಕ್ಯ ರುವನ್ನುವಾಚ; (Hadēs g86) 24 ಹೇ ಪಿತರ್ ಇಬ್ರಾಹೀಮ್ ಅನುಗೃಹ್ಯ ಅಜ್ಞಲಗ್ರಭಾಗಂ ಜಲೇ ಮಜ್ಜುಯಿತ್ವಾ ಮಮ ಜಿಹ್ವಾಂ ಶೀತಲಾಂ ಕರ್ತುಮ್ ಇಲಿಯಾಸರಂ ಪ್ರೇರಯ, ಯತೋ ವಹ್ನಿಶಿಖಾತೋಹಂ ವೃಥಿತೋಸ್ಮಿ | 25 ತದಾ ಇಬ್ರಾಹೀಮ್ ಬಭಾಷೇ, ಹೇ ಪುತ್ರ ತ್ವಂ ಜೀವನ್ ಸವ್ಪದಂ ಪ್ರಾಪ್ತವಾನ್ ಇಲಿಯಾಸರಸ್ತು ವಿಪದಂ ಪ್ರಾಪ್ತವಾನ್ ಏತತ್ ಸ್ಮರ, ಕಿನ್ನು ಸಮೃತಿ ತಸ್ಯ ಸುಖಂ ತವ ಚ ದುಃಖಂ ಭವತಿ | 26 ಅಪರಮಪಿ ಯುಷ್ಮಾಕಮ್ ಅಸ್ಮಾಕಙ್ಕ ಸ್ಥಾನಯೋ ಮರ್ಥೈ ಮಹದ್ವಿಚ್ಛೇದೋಽಸ್ಮಿ ತತ ಏತತ್ಪ್ಲಾನಸ್ಯ ಲೋಕಾಸ್ತತ್ ಸ್ಥಾನಂ ಯಾತುಂ ಯದ್ವಾ ತತ್ಪ್ಲಾನಸ್ಯ ಲೋಕಾ ಏತತ್ ಸ್ಥಾನಮಾಯಾತುಂ ನ ಶಕ್ನುವನ್ನಿ | 27 ತದಾ ಸ ಉಕ್ತವಾನ್, ಹೇ ಪಿತರ್ಹಿ ತ್ವಾಂ ನಿವೇದಯಾಮಿ ಮಮ ಪಿತು ಗೇಹೇ ಯೇ ಮಮ ಪಙ್ಗು ಭ್ರಾತರಃ ಸನ್ನಿ 28 ತೇ ಯಥೈತದ್ ಯಾತನಾಸ್ಥಾನಂ ನಾಯಾಸ್ಯನ್ನಿ ತಥಾ ಮನ್ತುಣಾಂ ದಾತುಂ ತೇಷಾಂ ಸಮೀಪಮ್ ಇಲಿಯಾಸರಂ ಪ್ರೇರಯ | 29 ತತ ಇಬ್ರಾಹೀಮ್ ಉವಾಚ, ಮೂಸಾಭವಿಷ್ಯದ್ವಾದಿನಾಙ್ಕ ಪುಸ್ತಕಾನಿ ತೇಷಾಂ ನಿಕಟೇ ಸನ್ನಿ ತೇ ತದ್ವಚನಾನಿ ಮನ್ಯಂತಾಂ | 30 ತದಾ ಸ ನಿವೇದಯಾಮಾಸ, ಹೇ ಪಿತರ್ ಇಬ್ರಾಹೀಮ್ ನ ತಥಾ, ಕಿನ್ನು ಯದಿ ಮೃತಲೋಕಾನಾಂ ಕಶ್ಚಿತ್ ತೇಷಾಂ ಸಮೀಪಂ ಯಾತಿ ತರ್ಹಿ ತೇ ಮನಾಂಸಿ ವ್ಯಾಪೋಟಯಿಷ್ಯನ್ನಿ | 31 ತತ ಇಬ್ರಾಹೀಮ್ ಜಗಾದ, ತೇ ಯದಿ ಮೂಸಾಭವಿಷ್ಯದ್ವಾದಿನಾಙ್ಕ ವಚನಾನಿ ನ ಮನ್ಯಂತೇ ತರ್ಹಿ ಮೃತಲೋಕಾನಾಂ ಕಸ್ಮಿಂಶ್ಚಿದ್ ಉತ್ಥಿತೇಪಿ ತೇ ತಸ್ಯ ಮನ್ತುಣಾಂ ನ ಮಂಸ್ಯಂತೇ |

17 ಇತಃ ಪರಂ ಯೀಶುಃ ಶಿಷ್ಯಾನ್ ಉವಾಚ, ವಿಘ್ನೈವಶ್ಯಮ್ ಅಗನ್ತವ್ಯಂ ಕಿನ್ನು ವಿಘ್ನಾ ಯೀನ ಘಟಿಷ್ಯಂತೇ ತಸ್ಯ ದುರ್ಗತಿ ಭವಿಷ್ಯತಿ | 2 ಏತೇಷಾಂ ಕ್ಷುದ್ರಪ್ರಾಣಿನಾಮ್ ಏಕಸ್ಯಾಪಿ ವಿಘ್ನಜನನಾತ್ ಕಣ್ವಬದ್ಧವೇಷಣೀಕಸ್ಯ ತಸ್ಯ ಸಾಗರಾಗಾಧಜಲೇ

ಮಜ್ಜನಂ ಭದ್ರಂ | 3 ಯೂಯಂ ಸ್ವೇಷು ಸಾವಧಾನಾಸ್ತಿಷ್ಠತಃ; ತವ ಭ್ರಾತಾ ಯದಿ ತವ ಕಿಚ್ಛಿದ್ ಅಪರಾದ್ಧತಿ ತರ್ಹಿ ತಂ ತರ್ಜಯ, ತೇನ ಯದಿ ಮನಃ ಪರಿವರ್ತಯತಿ ತರ್ಹಿ ತಂ ಕ್ಷಮಸ್ವ | 4 ಪುನರೇಕದಿನಮದ್ಯೇ ಯದಿ ಸ ತವ ಸಪ್ತಕೃತ್ಯೋಽಪರಾದ್ಧತಿ ಕಿನ್ನು ಸಪ್ತಕೃತ್ಯ ಆಗತ್ಯ ಮನಃ ಪರಿವರ್ತಯ ಮಯಾಪರಾದ್ಧಮ್ ಇತಿ ವದತಿ ತರ್ಹಿ ತಂ ಕ್ಷಮಸ್ವ | 5 ತದಾ ಪ್ರೇರಿತಾಃ ಪ್ರಭುಮ್ ಅವದನ್ ಅಸ್ಮಾಕಂ ವಿಶ್ವಾಸಂ ವರ್ಧಯ | 6 ಪ್ರಭುರುವಾಚ, ಯದಿ ಯುಷ್ಮಾಕಂ ಸರ್ಷಪೈಕಪ್ರಮಾಣೋ ವಿಶ್ವಾಸೋಸ್ತಿ ತರ್ಹಿ ತ್ವಂ ಸಮೂಲಮತ್ಪಾಟಿತೋ ಭೂತ್ವಾ ಸಮುದ್ರೇ ರೋಪಿತೋ ಭವ ಕಥಾಯಾಮ್ ಏತಸ್ಯಾಮ್ ಏತದುಡುಮ್ಪುರಾಯ ಕಥಿತಾಯಾಂ ಸ ಯುಷ್ಮಾಕಮಾಜ್ಞಾವಹೋ ಭವಿಷ್ಯತಿ | 7 ಅಪರಂ ಸ್ತದಾಸೇ ಹಲಂ ವಾಹಯಿತ್ವಾ ವಾ ಪಶೂನ್ ಚಾರಯಿತ್ವಾ ಕ್ಷೇತ್ರಾದ್ ಆಗತೇ ಸತಿ ತಂ ವದತಿ, ಏಕಿ ಭೋಕ್ತುಮುಪವಿಶ, ಯುಷ್ಮಾಕಮ್ ಏತಾದೃಶಃ ಕೋಸ್ತಿ? 8 ಪರಶ್ಚ ಪೂರ್ವಂ ಮಮ ಖಾದ್ಯಮಾಸಾದ್ಯ ಯಾವದ್ ಭುಇಷ್ಟೇ ಪಿವಾಮಿ ಚ ತಾವದ್ ಬದ್ಧಕಟಿಃ ಪರಿಚರ ಪಶ್ಚಾತ್ ತ್ವಮಪಿ ಭೋಕ್ತೃಸ್ಯೇ ಪಾಸ್ತಸಿ ಚ ಕಥಾಮೀದೃಶೀಂ ಕಿಂ ನ ವಕ್ಷ್ಯತಿ? 9 ತೇನ ದಾಸೇನ ಪ್ರಭೋರಾಜ್ಞಾನುರೂಪೇ ಕರ್ಮಣಿ ಕೃತೇ ಪ್ರಭುಃ ಕಿಂ ತಸ್ಮಿನ್ ಬಾಧಿತೋ ಜಾತಃ? ನೇತ್ಥಂ ಬುದ್ಧತೇ ಮಯಾ | 10 ಇತ್ಥಂ ನಿರೂಪಿತೇಷು ಸರ್ವಕರ್ಮೈಸು ಕೃತೇಷು ಸತ್ಯ ಯೂಯಮಪೀದಂ ವಾಕ್ಯಂ ವದಥ, ವಯಮ್ ಅನುಪಕಾರಿಣೋ ದಾಸಾ ಅಸ್ಮಾಭಿಯದ್ಯತ್ಕರ್ತವ್ಯಂ ತನ್ಮಾತ್ರಮೇವ ಕೃತಂ | 11 ಸ ಯಿರೂಶಾಲಮಿ ಯಾತ್ರಾಂ ಕುರ್ವನ್ ಶೋಮಿರೋಣ್ಣಾಲೀಲ್ಪದೇಶಮದ್ಯೇನ ಗಚ್ಛತಿ, 12 ಏತರ್ಹಿ ಕುತ್ರಚಿದ್ ಗ್ರಾಮೇ ಪ್ರವೇಶಮಾತ್ರೇ ದಶಕುಷ್ಟಿನಸ್ತಂ ಸಾಕ್ಷಾತ್ ಕೃತ್ವಾ 13 ದೂರೇ ತಿಷ್ಠನತ ಉಚ್ಛ್ರಿ ವರ್ತುಮಾರೇಭಿರೇ, ಹೇ ಪ್ರಭೋ ಯೀಶೋ ದಯಸ್ವಾನ್ | 14 ತತಃ ಸ ತಾನ್ ದೃಷ್ಟ್ವಾ ಜಗಾದ, ಯೂಯಂ ಯಾಜಕಾನಾಂ ಸಮೀಪೇ ಸ್ವಾನ್ ದರ್ಶಯತ, ತತಸ್ತೇ ಗಚ್ಛನ್ನೋ ರೋಗಾತ್ ಪರಿಷ್ಕೃತಾಃ | 15 ತದಾ ತೇಷಾಮೇಕಃ ಸ್ವಂ ಸ್ವಸ್ಥಂ ದೃಷ್ಟ್ವಾ ಪ್ರೋಚ್ಛಿರೀಶ್ವರಂ ಧನ್ಯಂ ವದನ್ ವ್ಯಾಘ್ರಾನ್ಯೂಯಾತೋ ಯೀಶೋ ಗುಣಾನನುವದನ್ ತಚ್ಚರಣಾಧೋಭೂಮೌ ಪಪಾತ; 16 ಸ ಚಾಸೀತ್ ಶೋಮಿರೋಣೀ | 17 ತದಾ ಯೀಶುರವದತ್, ದಶಜನಾಃ ಕಿಂ ನ ಪರಿಷ್ಕೃತಾಃ? ತಹ್ಯನ್ಯೇ ನವಜನಾಃ ಕುತ್ರ? 18 ಈಶ್ವರಂ ಧನ್ಯಂ ವದನ್ನಮ್ ಏನಂ ವಿದೇಶಿನಂ ವಿನಾ ಕೋಪ್ಯನ್ಯೋ ನ ಪ್ಯಾಪ್ಯತ | 19 ತದಾ ಸ ತಮವಾಚ, ತ್ವಮತ್ಪಾಯ ಯಾಹಿ ವಿಶ್ವಾಸಸ್ಯೇ ತ್ವಾಂ ಸ್ವಸ್ಥಂ ಕೃತವಾನ್ | 20 ಅಥ ಕದೇಶ್ವರಸ್ಯ ರಾಜತ್ವಂ ಭವಿಷ್ಯತೀತಿ ಫಿರೂಶಿಭಿಃ ಪೃಷ್ಟೇ ಸ ಪ್ರತ್ಯವಾಚ, ಈಶ್ವರಸ್ಯ ರಾಜತ್ವಮ್ ಏಶ್ವರ್ಯದರ್ಶನೇನ ನ ಭವಿಷ್ಯತಿ | 21 ಅತ ಏತಸ್ಮಿನ್ ಪಶ್ಯ ತಸ್ಮಿನ್ ವಾ ಪಶ್ಯ, ಇತಿ ವಾಕ್ಯಂ ಲೋಕಾ ವಕ್ತುಂ ನ ಶಕ್ಯನ್ತಿ, ಈಶ್ವರಸ್ಯ ರಾಜತ್ವಂ ಯುಷ್ಮಾಕಮ್ ಅನ್ತರೇವಾಸ್ಯೇ | 22 ತತಃ ಸ ಶಿಷ್ಯಾನ್ ಜಗಾದ, ಯದಾ ಯುಷ್ಮಾಭಿ ಮನುಜಸುತಸ್ಯ ದಿನಮೇಕಂ ದ್ರಷ್ಟುಮ್ ವಾಚ್ಛಿಷ್ಯತೇ ಕಿನ್ನು ನ ದರ್ಶಿಷ್ಯತೇ, ಈದೃಕ್ಕಾಲ ಆಯಾತಿ | 23 ತದಾತ್ರ ಪಶ್ಯ ವಾ ತತ್ರ ಪಶ್ಯೇತಿ ವಾಕ್ಯಂ ಲೋಕಾ ವಕ್ತುನ್ತಿ, ಕಿನ್ನು ತೇಷಾಂ ಪಶ್ಚಾತ್ ಮಾ ಯಾತ, ಮಾನುಗಚ್ಛತ ಚ | 24 ಯತಸ್ತಡಿಧಿ ಯಥಾಕಾಶೈಕದಿಶ್ಚುದಿಯ ತದನ್ಯಾಮಪಿ ದಿಶಂ ವ್ಯಾಪ್ಯ ಪ್ರಕಾಶತೇ ತದ್ವತ್ ನಿಜದಿನೇ ಮನುಜಸೂನುಃ ಪ್ರಕಾಶಿಷ್ಯತೇ | 25 ಕಿನ್ನು ತತ್ಪೂರ್ವಂ ತೇನಾನೇಕಾನಿ ದುಃಖಾನಿ ಭೋಕ್ತವ್ಯಾನ್ಯೇತದ್ವರ್ತಮಾನಲೋಕೈಶ್ಚ ಸೋಽವಜ್ಞಾತವ್ಯಃ | 26 ನೋಹಸ್ಯ ವಿದ್ಯಮಾನಕಾಲೇ ಯಥಾಭವತ್ ಮನುಷ್ಯಸೂನೋಃ ಕಾಲೇಪಿ ತಥಾ ಭವಿಷ್ಯತಿ | 27 ಯಾವತ್ಕಾಲಂ ನೋಹೋ ಮಹಾಪೋತಂ ನಾರೋಹದ್ ಅಪ್ಪಾವಿಯ್ಯೇತ್ಯ ಸರ್ವಂ ನಾನಾಶಯಚ್ಚ ತಾವತ್ಕಾಲಂ ಯಥಾ ಲೋಕಾ ಅಭುಇತ್ವಾತಾವಿನ್ ವ್ಯವಹನ್ ವ್ಯವಹಯಂಶ್ಚ; 28 ಇತ್ಥಂ ಲೋಟೋ ವರ್ತಮಾನಕಾಲೇಪಿ ಯಥಾ ಲೋಕಾ ಭೋಜನಪಾನಕ್ರಯವಿಕ್ರಯರೋಪಣಗೃಹನಿರ್ಮಾಣಕರ್ಮೈಸು ಪ್ರಾವರ್ತನ್ತ, 29 ಕಿನ್ನು ಯದಾ ಲೋಟ್ ಸಿದೋಮೋ ನಿರ್ಜಗಾಮ ತದಾ ನಭಸಃ ಸಗನ್ಧಕಾಗ್ನಿವೃಷ್ಟಿ ಭೂತ್ವಾ ಸರ್ವಂ ವ್ಯನಾಶಯತ್ | 30 ತದ್ವನ್ ಮಾನವಪುತ್ರಪ್ರಕಾಶದಿನೇಪಿ ಭವಿಷ್ಯತಿ | 31 ತದಾ ಯದಿ ಕಶ್ಚಿದ್ ಗೃಹೋಪರಿ ತಿಷ್ಠತಿ ತರ್ಹಿ ಸ ಗೃಹಮಧ್ಯಾತ್ ಕಿಮಪಿ ದ್ರವ್ಯಮಾನೇತಮ್ ಅವರುಹ್ಯ ನೈತು; ಯಶ್ಚ ಕ್ಷೇತ್ರೇ ತಿಷ್ಠತಿ ಸೋಪಿ ವ್ಯಾಘ್ರಾನ್ಯು ನಾಯಾತು | 32 ಲೋಟಃ ಪತ್ನೀಂ ಸ್ಮರತ | 33 ಯಃ ಪ್ರಾಣಾನ್ ರಕ್ಷಿತುಂ ಚೇಷ್ಟಿಷ್ಯತೇ ಸ ಪ್ರಾಣಾನ್ ಹಾರಯಿಷ್ಯತಿ ಯಸ್ತು ಪ್ರಾಣಾನ್ ಹಾರಯಿಷ್ಯತಿ ಸಏವ ಪ್ರಾಣಾನ್ ರಕ್ಷಿಷ್ಯತಿ | 34 ಯುಷ್ಮಾನಹಂ ವಚ್ಛಿ ತಸ್ಯಾಂ ರಾತ್ರೇ ಶಯ್ಯೈಕಗತಯೋ ಲೋಕಯೋರೇಕೋ ಧಾರಿಷ್ಯತೇ ಪರಸ್ತಕ್ಕೃತೇ | 35 ಸ್ತ್ರಿಯಾ ಯುಗಪತ್ ಪೇಷಣೀಂ ವ್ಯಾವರ್ತಯಿಷ್ಯತಸ್ತಯೋರೇಕಾ ಧಾರಿಷ್ಯತೇ ಪರಾತ್ಯಕ್ಕೃತೇ | 36 ಪುರುಷೌ ಕ್ಷೇತ್ರೇ ಸ್ಥಾಸ್ಯತಸ್ತಯೋರೇಕೋ ಧಾರಿಷ್ಯತೇ ಪರಸ್ತಕ್ಕೃತೇ | 37 ತದಾ ತೇ ಪಪ್ರಚ್ಛುಃ, ಹೇ ಪ್ರಭೋ ಕುತ್ರೇತ್ಥಂ ಭವಿಷ್ಯತಿ? ತತಃ ಸ ಉವಾಚ, ಯತ್ರ ಶವಸ್ತಿಷ್ಯತಿ ತತ್ರ ಗೃಧ್ರಾ ಮಿಲನ್ತಿ |

18 ಅಪರಜ್ಞ ಲೋಕೈರಕ್ಕಾನ್ವೈ ನಿರನೃರಂ ಪ್ರಾರ್ಥಯಿತವ್ಯಮ್ ಇತ್ಯಾಶಯೇನ ಯೀಶುನಾ ದೃಷ್ಟಾನ್ವ ಏಕಃ ಕಥಿತಃ | 2

ಕುತ್ರಚಿನ್ನಗರೇ ಕಶ್ಚಿತ್ ಪ್ರಾಡ್ವಿವಾಕ ಆಸೀತ್ ಸ ಈಶ್ವರಾನ್ನಾಬಿಭೇತ್ ಮಾನುಷಾಂಶ್ಚ ನಾಮನೃತ | 3 ಅಥ ತತ್ಪರವಾಸಿನೀ ಕಾಚಿದ್ಧಿದವಾ ತತ್ಪಮೀಪಮೇತ್ಯ ವಿವಾದಿನಾ ಸಹ ಮಮ ವಿವಾದಂ ಪರಿಷ್ಕುವ್ವಿತಿ ನಿವೇದಯಾಮಾಸ | 4 ತತಃ ಸ ಪ್ರಾಡ್ವಿವಾಕಃ ಕಿಯದ್ಧಿನಾನಿ ನ ತದಭೇದಕೃತವಾನ್ ಪಶ್ಚಾಚ್ಚಿತ್ತೇ ಚಿನ್ನಯಾಮಾಸ, ಯದ್ಯಪೀಶ್ವರಾನ್ವ ಬಿಭೇಮಿ ಮನುಷ್ಯಾನಪಿ ನ ಮನ್ಯೇ 5 ತಥಾಪ್ಯೇಷಾ ವಿಧವಾ ಮಾಂ ಕ್ಷಿಶ್ಚಾತಿ ತಸ್ಮಾದಸ್ಯ ವಿವಾದಂ ಪರಿಷ್ಕರಿಷ್ಯಾಮಿ ನೋಚೇತ್ ಸಾ ಸದಾಗತ್ಯ ಮಾಂ ವೃಗ್ರಂ ಕರಿಷ್ಯತಿ | 6 ಪಶ್ಚಾತ್ ಪ್ರಭುರವದದ್ ಅಸಾವನ್ಯಾಯಪ್ರಾಡ್ವಿವಾಕೋ ಯದಾಹ ತತ್ರ ಮನೋ ನಿಧದ್ಧಂ | 7 ಈಶ್ವರಸ್ಯ ಯೇ 5ಭಿರುಚಿತಲೋಕಾ ದಿವಾನಿಶಂ ಪ್ರಾರ್ಥಯಂತೇ ಸ ಬಹುದಿನಾನಿ ವಿಲಮ್ಬ್ಯಾಪಿ ತೇಷಾಂ ವಿವಾದಾನ್ ಕಿಂ ನ ಪರಿಷ್ಕರಿಷ್ಯತಿ? 8 ಯುಷ್ಮಾನಹಂ ವದಾಮಿ ತ್ವರಯಾ ಪರಿಷ್ಕರಿಷ್ಯತಿ, ಕಿನ್ನು ಯದಾ ಮನುಷ್ಯಪುತ್ರ ಆಗಮಿಷ್ಯತಿ ತದಾ ಪೃಥಿವ್ಯಾಂ ಕಿಮೀದೃಶಂ ವಿಶ್ವಾಸಂ ಪ್ರಾಪ್ಸ್ಯತಿ? 9 ಯೇ ಸ್ವಾನ್ ಧಾರ್ಮಿಕಾನ್ ಜ್ಞಾತ್ವಾ ಪರಾನ್ ತುಚ್ಛೇಕುರ್ವನ್ವಿ ಏತಾದೃಗ್ಭ್ಯಃ, ಕಿಯದ್ಭ್ಯ ಇಮಂ ದೃಷ್ಟಾನ್ವಂ ಕಥಯಾಮಾಸ | 10 ಏಕಃ ಫಿರೂಶ್ವರಃ ಕರಸಇಶ್ವಾರ್ಯೀ ದ್ವಾವಿಮೌ ಪ್ರಾರ್ಥಯಿತುಂ ಮನ್ದಿರಂ ಗತೌ | 11 ತತೋಽಸೌ ಫಿರೂಶ್ವೇಕಪಾರ್ಶ್ವೇ ತಿಷ್ಯನ್ ಹೇ ಈಶ್ವರ ಅಹಮನ್ಯಲೋಕವತ್ ಲೋರಯಿತಾನ್ಯಾರ್ಯೀ ಪಾರದಾರಿಕಶ್ಚ ನ ಭವಾಮಿ ಅಸ್ಯ ಕರಸಇಶ್ವಾರ್ಯೀನಸ್ತುಲ್ಯಶ್ಚ ನ, ತಸ್ಮಾತ್ತ್ವಾನ್ಯಂ ಧನ್ಯಂ ವದಾಮಿ | 12 ಸಪ್ತಸು ದಿನೇಷು ದಿನದ್ವಯಮುಪವಾಮಿ ಸರ್ವಸಮ್ಯಕ್ತೇ ದರ್ಶಮಾಂಶಂ ವದಾಮಿ ಚ, ಏತತ್ಕಥಾಂ ಕಥಯನ್ ಪ್ರಾರ್ಥಯಾಮಾಸ | 13 ಕಿನ್ನು ಸ ಕರಸಇಶ್ವಾರ್ಯೀ ದೂರೇ ತಿಷ್ಯನ್ ಸ್ವರ್ಗಂ ದ್ರಷ್ಟುಂ ನೇಚ್ಛನ್ ವಕ್ಷಸಿ ಕರಾಘಾತಂ ಕುರ್ವನ್ ಹೇ ಈಶ್ವರ ಪಾಪಿಷ್ಠಂ ಮಾಂ ದಯಸ್ವ, ಇತ್ಥಂ ಪ್ರಾರ್ಥಯಾಮಾಸ | 14 ಯುಷ್ಮಾನಹಂ ವದಾಮಿ, ತಯೋರ್ಧಯೋ ಮರ್ಥ್ಯೇ ಕೇವಲಃ ಕರಸಇಶ್ವಾರ್ಯೀ ಪುಣ್ಯವತ್ಸೇನ ಗಣಿತೋ ನಿಜಗೃಹಂ ಜಗಾಮ, ಯತೋ ಯಃ ಕಶ್ಚಿತ್ ಸ್ವಮನ್ನಮಯತಿ ಸ ನಾಮಯಿಷ್ಯತೇ ಕಿನ್ನು ಯಃ ಕಶ್ಚಿತ್ ಸ್ವಂ ನಮಯತಿ ಸ ಉನ್ನಮಯಿಷ್ಯತೇ | 15 ಅಥ ಶಿಶೂನಾಂ ಗಾತ್ರಸ್ವಪಾರ್ಥಂ ಲೋಕಾಸ್ವಾನ್ ತಸ್ಯ ಸಮೀಪಮಾನಿನ್ಯಃ ಶಿಷ್ಯಾಸ್ವದ್ ದೃಷ್ಟ್ವಾನೇತ್ಯನ್ ತರ್ಜಯಾಮಾಸುಃ, 16 ಕಿನ್ನು ಯೀಶುಸ್ತಾನಾಹೂಯ ಜಗಾದ, ಮನ್ನಿಕಟಮ್ ಆಗನ್ತುಂ ಶಿಶೂನ್ ಅನುಜಾನೀದ್ಧಂ ತಾಂಶ್ಚ ಮಾ ವಾರಯತ; ಯತ ಈಶ್ವರಾಜ್ಯಾಧಿಕಾರಿಣ ಏಷಾಂ ಸದೃಶಃ | 17 ಅಹಂ ಯುಷ್ಮಾನ್ ಯಥಾರ್ಥಂ ವದಾಮಿ, ಯೋ ಜನಃ ಶಿಶೋಃ ಸದೃಶೋ ಭೂತ್ವಾ ಈಶ್ವರಾಜ್ಯಂ ನ ಗೃಹ್ಣಾತಿ ಸ ಕೇನಾಪಿ ಪ್ರಕಾರೇಣ ತತ್ ಪ್ರವೇಷ್ವಂ ನ ಶಕ್ನೋತಿ | 18 ಅಪರಮ್ ಏಕೋಧಿಪತಿತ್ವಂ ಪಪ್ರಚ್ಛ, ಹೇ ಪರಮಗುರೋ, ಅನನ್ಯಾಯುಷಃ ಪ್ರಾಪ್ತಯೇ ಮಯಾ ಕಿಂ ಕರ್ತವ್ಯಂ? (aiōnios g166) 19 ಯೀಶುರವಾಚ, ಮಾಂ ಕುತಃ ಪರಮಂ ವದಸಿ? ಈಶ್ವರಂ ವಿನಾ ಕೋಪಿ ಪರಮೋ ನ ಭವತಿ | 20 ಪರದಾರಾನ್ ಮಾ ಗಚ್ಛ, ನರಂ ಮಾ ಜಹಿ, ಮಾ ಚೋರಯ, ಮಿಥ್ಯಾಸಾಕ್ಷ್ಯಂ ಮಾ ದೇಹಿ, ಮಾತರಂ ಪಿತರಜ್ಞ ಸಂಮನ್ಯಸ್ವ, ಏತಾ ಯಾ ಆಜ್ಞಾಃ ಸನ್ವಿ ತಾಸ್ವಂ ಜಾನಾಸಿ | 21 ತದಾ ಸ ಉವಾಚ, ಬಾಲ್ಯಕಾಲಾತ್ ಸರ್ವ್ವಾ ಏತಾ ಆಚರಾಮಿ | 22 ಇತಿ ಕಥಾಂ ಶ್ರುತ್ವಾ ಯೀಶುಸ್ತಮವದತ್, ತಥಾಪಿ ತವೈಕಂ ಕರ್ಮ್ಯ ನ್ಯೂನಮಾಸೇ, ನಿಜಂ ಸರ್ವ್ವಸ್ವಂ ವಿಕ್ರೀಯ ದರಿದ್ರೇಭ್ಯೋ ವಿತರ, ತಸ್ಮಾತ್ ಸ್ವರ್ಗೇ ಧನಂ ಪ್ರಾಪ್ಸ್ಯಸಿ; ತತ ಆಗತ್ಯ ಮಮಾನುಗಾಮೀ ಭವ | 23 ಕಿನ್ವೇತಾಂ ಕಥಾಂ ಶ್ರುತ್ವಾ ಸೋಧಿಪತಿಃ ಶುಶೋಚ, ಯತಸ್ತಸ್ಯ ಬಹುಧನಮಾಸೀತ್ | 24 ತದಾ ಯೀಶುಸ್ತಮತಿಶೋಕಾನಿತಂ ದೃಷ್ಟ್ವಾ ಜಗಾದ, ಧನವತಾಮ್ ಈಶ್ವರಾಜ್ಯಪ್ರವೇಶಃ ಕೀದೃಗ್ ದುಷ್ಕರಃ | 25 ಈಶ್ವರಾಜ್ಯೇ ಧನಿನಃ ಪ್ರವೇಶಾತ್ ಸೂಚೇಶ್ಚಿದ್ರೇಣ ಮಹಾಭಸ್ಯ ಗಮನಾಗಮನೇ ಸುಕರೇ | 26 ಶೋತಾರಃ ಪಪ್ರಚ್ಛಸ್ತರ್ಹಿ ಕೇನ ಪರಿತ್ರಾಣಂ ಪ್ರಾಪ್ಸ್ಯತೇ? 27 ಸ ಉಕ್ತವಾನ್, ಯನ್ ಮಾನುಷೇಣಾಶಕ್ಯಂ ತದ್ ಈಶ್ವರೇಣ ಶಕ್ಯಂ | 28 ತದಾ ಪಿತರ ಉವಾಚ, ಪಶ್ಯ ವಯಂ ಸರ್ವ್ವಸ್ವಂ ಪರಿತ್ಯಜ್ಯ ತವ ಪಶ್ಚಾದ್ಧಾಮಿನೋಽಭವಾಮ | 29 ತತಃ ಸ ಉವಾಚ, ಯುಷ್ಮಾನಹಂ ಯಥಾರ್ಥಂ ವದಾಮಿ, ಈಶ್ವರಾಜ್ಯಾರ್ಥಂ ಗೃಹಂ ಪಿತೌ ಭ್ರಾತೃಗಣಂ ಜಾಯಾಂ ಸನ್ತಾನಾಂಶ್ಚ ತ್ಯಕ್ತವಾ 30 ಇಹ ಕಾಲೇ ತತೋಽಧಿಕಂ ಪರಕಾಲೇ 5ನನ್ತಾಯುಶ್ಚ ನ ಪ್ರಾಪ್ಸ್ಯತಿ ಲೋಕ ಈದೃಶಃ ಕೋಪಿ ನಾಸಿ | (aiōn g165, aiōnios g166) 31 ಅನನ್ತರಂ ಸ ದ್ವಾದಶಶಿಷ್ಯಾವಾಹೂಯ ಬಭಾಷೇ, ಪಶ್ಯತ ವಯಂ ಯಿರೂಶಾಲಮ್ನಗರಂ ಯಾಮುಃ, ತಸ್ಮಾತ್ ಮನುಷ್ಯಪುತ್ರೇ ಭವಿಷ್ಯದ್ಧಾದಿಭಿರುಕ್ತಂ ಯದಸ್ತಿ ತದನುರೂಪಂ ತಂ ಪ್ರತಿ ಘಟಿಷ್ಯತೇ; 32 ವಸ್ತುತಸ್ಯ ಸೋಽನ್ಯದೇಶೀಯಾನಾಂ ಹಸ್ತೇಷು ಸಮರ್ಪಯಿಷ್ಯತೇ, ತೇ ತಮುಪಹಸಿಷ್ಯನ್ವಿ, ಅನ್ಯಾಯಮಾಚರಿಷ್ಯನ್ವಿ ತದ್ವಪುಷಿ ನಿಷ್ಕೀವಂ ನಿಕ್ಷೇಪ್ಯನ್ವಿ, ಕಶಾಭಿಃ ಪ್ರಹ್ಯತ್ಯ ತಂ ಹನಿಷ್ಯನ್ವಿ ಚ, 33 ಕಿನ್ನು ತೃತೀಯದಿನೇ ಸ ಶ್ರುಶಾನಾದ್ ಉತ್ಥಾಸ್ಯತಿ | 34 ಏತಸ್ಯಾಃ ಕಥಾಯಾ ಅಭಿಪ್ರಾಯಂ ಕಿಚ್ಛಿದಪಿ ತೇ ಬೋದ್ಯುಂ ನ ಶೇಕುಃ ತೇಷಾಂ ನಿಕಟೇಽಸ್ಪಷ್ಟತವಾತ್ ತಸ್ಯೈತಾಸಾಂ ಕಥಾನಾಮ್ ಅಶಯಂ ತೇ ಜ್ಞಾತುಂ ನ ಶೇಕುಶ್ಚ | 35 ಅಥ ತಸ್ಮಿನ್ ಯಿರೀಹೋಃ ಪುರಸ್ಕಾನ್ತಿಕಂ ಪ್ರಾಪ್ತೇ ಕಶ್ಚಿದನ್ಯಃ ಪಥಃ ಪಾರ್ಶ್ವ ಉಪವಿಶ್ಯ ಭಿಕ್ಷಾಮ್ ಅಕರೋತ್ 36 ಸ

ಲೋಕಸಮೂಹಸ್ಯ ಗಮನಶಬ್ದಂ ಶ್ರುತ್ವಾ ತತ್ಕಾರಣಂ ಪೃಷ್ಟವಾನ್ | 37 ನಾಸರತೀಯಯೀಶುರ್ಯಾತೀತಿ ಲೋಕೈರುಕ್ತೇ ಸ ಉಚ್ಛೈರ್ವಕ್ತುಮಾರೇಭೇ, 38 ಹೇ ದಾಯೂದಃ ಸನ್ತಾನ ಯೀಶೋ ಮಾಂ ದಯಸ್ವ | 39 ತತೋಗ್ರಗಾಮಿನಸ್ತಂ ಮೌನೀ ತಿಷ್ಠೇತಿ ತರ್ಜಯಾಮಾಸುಃ ಕಿನ್ನು ಸ ಪುನಾರುವನ್ ಉವಾಚ, ಹೇ ದಾಯೂದಃ ಸನ್ತಾನ ಮಾಂ ದಯಸ್ವ | 40 ತದಾ ಯೀಶುಃ ಸ್ಥಗಿತೋ ಭೂತ್ವಾ ಸ್ಥಾನಿಕೇ ತಮಾನೇತುಮ್ ಆದಿದೇಶ | 41 ತತಃ ಸ ತಸ್ಯಾನ್ವಿಕಮ್ ಆಗಮತ್, ತದಾ ಸ ತಂ ಪಪಚ್ಚ, ತ್ವಂ ಕಿಮಿಚ್ಛಸಿ? ತ್ವದರ್ಥಮಹಂ ಕಿಂ ಕರಿಷ್ಯಾಮಿ? ಸ ಉಕ್ತವಾನ್, ಹೇ ಪ್ರಭೋಃಹಂ ದ್ರಷ್ಟುಂ ಲಭ್ಯೆ | 42 ತದಾ ಯೀಶುರುವಾಚ, ದೃಷ್ಟಿಶಕ್ತಿಂ ಗೃಹಾಣ ತವ ಪ್ರತ್ಯಯಸ್ವಾನ್ ಸ್ಪೃಶಂ ಕೃತವಾನ್ | 43 ತತಸ್ತತ್ಕ್ಷಣಾತ್ ತಸ್ಯ ಚಕ್ಷುಷೀ ಪ್ರಸನ್ನೇ; ತಸ್ಮಾತ್ ಸ ಈಶ್ವರಂ ಧನ್ಯಂ ವದನ್ ತತ್ಪಶ್ಯಾದ್ ಯಯೌ, ತದಾಲೋಕ್ಯ ಸರ್ವೇ ಲೋಕಾ ಈಶ್ವರಂ ಪ್ರಶಂಸಿತುಮ್ ಆರೇಭಿರೇ |

19 ಯದಾ ಯೀಶು ಯೀರೀಹೋಪುರಂ ಪ್ರವಿಶ್ಯ ತನ್ನದೇನ ಗಚ್ಛಂಸ್ತದಾ 2 ಸಕೇಯನಾಮಾ ಕರಸಇಚ್ಛಾಯಿನಾಂ ಪ್ರಧಾನೋ ಧನವಾನೇಕೋ 3 ಯೀಶುಃ ಕೀದೃಗಿತಿ ದ್ರಷ್ಟುಂ ಚೇಷ್ಟಿತವಾನ್ ಕಿನ್ನು ಖರ್ವ್ವತ್ವಾಲ್ಲೋಕಸಂಘಮಧ್ಯೇ ತದ್ವರ್ತನಮಪ್ರಾಪ್ಯ 4 ಯೇನ ಪಥಾ ಸ ಯಾಸ್ಯತಿ ತತ್ಪ್ರದೇಸಗ್ನೇ ಧಾವಿತ್ವಾ ತಂ ದ್ರಷ್ಟುಮ್ ಉಡುಮ್ಕರತರುಮಾರುರೋಹ | 5 ಪಶ್ಯಾದ್ ಯೀಶುಸ್ತತ್ಸಾನ್ಮನಮ್ ಇತ್ಯಾ ಊರ್ಧ್ವಂ ವಿಲೋಕ್ಯ ತಂ ದೃಷ್ಟ್ವಾವಾದೀತ್, ಹೇ ಸಕೇಯ ತ್ವಂ ಶೀಘ್ರಮವರೋಹ ಮಯಾದ್ಯ ತ್ವದೇಹೇ ವಸ್ತವ್ಯಂ | 6 ತತಃ ಸ ಶೀಘ್ರಮವರುಹ್ಯ ಸಾಹ್ಯಾಂ ತಂ ಜಗ್ರಾಹ | 7 ತದ್ ದೃಷ್ಟ್ವಾ ಸರ್ವೇ ವಿವದಮಾನಾ ವಕ್ತುಮಾರೇಭಿರೇ, ಸೋತಿಥಿತ್ವೇನ ದುಷ್ಟಲೋಕಗೃಹಂ ಗಚ್ಛತಿ | 8 ಕಿನ್ನು ಸಕೇಯೋ ದಕ್ಷಿಣಾಮಾನೋ ವಕ್ತುಮಾರೇಭೇ, ಹೇ ಪ್ರಭೋ ಪಶ್ಯ ಮಮ ಯಾ ಸಮುತ್ತಿರಸ್ತಿ ತದರ್ಧಂ ದರಿದ್ರೇಭ್ಯೋ ದದೇ, ಅಪರಮ್ ಅನ್ಯಾಯಂ ಕೃತ್ವಾ ಕಸ್ಮಾದಪಿ ಯದಿ ಕದಾಪಿ ಕಿಚ್ಛೇತ್ ಮಯಾ ಗೃಹೀತಂ ತರ್ಹಿ ತಚ್ಚತುರ್ಗುಣಂ ದದಾಮಿ | 9 ತದಾ ಯೀಶುಸ್ತಮುಕ್ತವಾನ್ ಅಯಮಪಿ ಇಭ್ರಾಹೀಮಃ ಸನ್ತಾನೋಽತಃ ಕಾರಣಾದ್ ಅಧ್ಯಾಸ್ಯ ಗೃಹೇ ತ್ರಾಣಮುಪಸ್ಥಿತಂ | 10 ಯದ್ ಹಾರಿತಂ ತತ್ ಮೃಗಯಿತುಂ ರಕ್ಷಿತುಂ ಮನುಷ್ಯಪುತ್ರ ಆಗತವಾನ್ | 11 ಅಥ ಸ ಯಿರೂಶಾಲಮಃ ಸಮೀಪ ಉಪಾತಿಷ್ಠದ್ ಈಶ್ವರರಾಜತ್ವಸ್ಯಾನುಷ್ಠಾನಂ ತದೈವ ಭವಿಷ್ಯತಿತಿ ಲೋಕೈರನ್ವಭೂಯತ, ತಸ್ಮಾತ್ ಸ ಶ್ರೋತೃಭ್ಯಃ ಪುನರ್ದೃಷ್ಟಾನ್ತಕಥಾಮ್ ಉತ್ಥಾಪ್ಯ ಕಥಯಾಮಾಸ | 12 ಕೋಪಿ ಮಹಾಲ್ಲೋಕೋ ನಿಜಾರ್ಥಂ ರಾಜತ್ವಪದಂ ಗೃಹೀತ್ವಾ ಪುನರಾಗನ್ತುಂ ದೂರದೇಶಂ ಜಗಾಮ | 13 ಯಾತ್ರಾಕಾಲೇ ನಿಜಾನ್ ದಶದಾಸಾನ್ ಆಹೂಯ ದಶಸ್ವರ್ಣಮುದ್ರಾ ದತ್ತಾ ಮಮಾಗಮನಪರ್ಯಂತಂ ವಾಣಿಜ್ಯಂ ಕುರುತೇತ್ಯಾದಿದೇಶ | 14 ಕಿನ್ನು ತಸ್ಯ ಪ್ರಜಾಸ್ತಮವಜ್ಞಾಯ ಮನುಷ್ಯಮೇನಮ್ ಅಸ್ಮಾಕಮುಪರಿ ರಾಜತ್ವಂ ನ ಕಾರಯಿವ್ಯಾಮ ಇಮಾಂ ವಾರ್ತಾಂ ತನ್ನಿಕಟೇ ಪ್ರೇರಯಾಮಾಸುಃ | 15 ಅಥ ಸ ರಾಜತ್ವಪದಂ ಪ್ರಾಪ್ಯಾಗತವಾನ್ ಏಕೈಕೋ ಜನೋ ಬಾಣಿಜ್ಯೇನ ಕಿಂ ಲಭ್ಯವಾನ್ ಇತಿ ಜ್ಞಾತುಂ ಯೇಷು ದಾಸೇಷು ಮುದ್ರಾ ಅರ್ಪಯತ್ ತಾನ್ ಆಹೂಯಾನೇತುಮ್ ಆದಿದೇಶ | 16 ತದಾ ಪ್ರಥಮ ಆಗತ್ಯ ಕಥಿತವಾನ್, ಹೇ ಪ್ರಭೋ ತವ ತಯೈಕಯಾ ಮುದ್ರಯಾ ದಶಮುದ್ರಾ ಲಭ್ಯಾಃ | 17 ತತಃ ಸ ಉವಾಚ ತ್ವಮುಕ್ತಮೋ ದಾಸಃ ಸ್ವಲ್ಪೇನ ವಿಶ್ವಾಸ್ಯೋ ಜಾತ ಇತಃ ಕಾರಣಾತ್ ತ್ವಂ ದಶನಗರಾಣಾಮ್ ಅಧಿಪೋ ಭವ | 18 ದ್ವಿತೀಯ ಆಗತ್ಯ ಕಥಿತವಾನ್, ಹೇ ಪ್ರಭೋ ತವೈಕಯಾ ಮುದ್ರಯಾ ಪಶ್ಚಮುದ್ರಾ ಲಭ್ಯಾಃ | 19 ತತಃ ಸ ಉವಾಚ, ತ್ವಂ ಪಇಚ್ಛಾನಾಂ ನಗರಾಣಾಮಧಿಪತಿ ಭವ | 20 ತತೋನ್ಯ ಆಗತ್ಯ ಕಥಯಾಮಾಸ, ಹೇ ಪ್ರಭೋ ಪಶ್ಯ ತವ ಯಾ ಮುದ್ರಾ ಅಹಂ ವಸ್ತ್ರೇ ಬದ್ಧಾಸ್ಥಾಪಯಂ ಸೇಯಂ | 21 ತ್ವಂ ಕೃಪಣೋ ಯನ್ಮಾಸ್ಥಾಪಯಸ್ತದಪಿ ಗೃಹ್ಯಾಸಿ, ಯನ್ಮಾವಪಸ್ತದೇವ ಚ ಛಿನತ್ತಿ ತತೋಹಂ ತ್ವತ್ತೋ ಭೀತಃ | 22 ತದಾ ಸ ಜಗಾದ, ರೇ ದುಷ್ಟದಾಸ ತವ ವಾಕ್ಯೇನ ತ್ವಾಂ ದೋಷಿಣಂ ಕರಿಷ್ಯಾಮಿ, ಯದಹಂ ನಾಸ್ಥಾಪಯಂ ತದೇವ ಗೃಹ್ಯಾಮಿ, ಯದಹಂ ನಾವಪಶ್ಯ ತದೇವ ಛಿನದ್ವಿ, ಏತಾದ್ಯಶಃ ಕೃಪಣೋಹಮಿತಿ ಯದಿ ತ್ವಂ ಜಾನಾಸಿ, 23 ತರ್ಹಿ ಮಮ ಮುದ್ರಾ ಬಣಿಜಾಂ ನಿಕಟೇ ಕುತೋ ನಾಸ್ಥಾಪಯಃ? ತಯಾ ಕೃತೇಽಹಮ್ ಆಗತ್ಯ ಕುಸೀದೇನ ಸಾರ್ಧಂ ನಿಜಮುದ್ರಾ ಅಪ್ರಾಪ್ಯಮ್ | 24 ಪಶ್ಯಾತ್ ಸ ಸಮೀಪಸ್ಥಾನ್ ಜನಾನ್ ಆಜ್ಞಾಪಯತ್ ಅಸ್ಮಾತ್ ಮುದ್ರಾ ಆನೀಯ ಯಸ್ಯ ದಶಮುದ್ರಾಃ ಸನ್ನಿ ತಸ್ಮೈ ದತ್ತ | 25 ತೇ ಪ್ರೋಚುಃ ಪ್ರಭೋಽಸ್ಯ ದಶಮುದ್ರಾಃ ಸನ್ನಿ | 26 ಯುಷ್ಮಾನಹಂ ವದಾಮಿ ಯಸ್ಯಾಶ್ರಯೇ ವದ್ಧತೇ ಽಧಿಕಂ ತಸ್ಮೈ ದಾಯಿಷ್ಯತೇ, ಕಿನ್ನು ಯಸ್ಯಾಶ್ರಯೇ ನ ವದ್ಧತೇ ತಸ್ಯ ಯದ್ಯದಸ್ತಿ ತದಪಿ ತಸ್ಮಾನ್ ನಾಯಿಷ್ಯತೇ | 27 ಕಿನ್ನು ಮಮಾಧಿಪತಿತ್ವಸ್ಯ ವಶತ್ವೇ ಸ್ಥಾತುಮ್ ಅಸಮನ್ಯಮಾನಾ ಯೇ ಮಮ ರಿಪವಸ್ತಾನಾನೀಯ ಮಮ ಸಮಕ್ಷಂ ಸಂಹರತ | 28 ಇತ್ಯವದೇಶಕಥಾಂ ಕಥಯಿತ್ವಾ ಸೋಗ್ರಗಃ ಸನ್ ಯಿರೂಶಾಲಮಪುರಂ ಯಯೌ | 29 ತತೋ ಬೈತ್ಯಗೀಬೈಥನೀಯಾಗ್ರಾಮಯೋಃ ಸಮೀಪೇ ಜೈತುನಾದೇರನ್ನಿಕಮ್ ಇತ್ಯಾ ಶಿಷ್ಯದ್ವಯಮ್ ಇತ್ಯುಕ್ತ್ವಾ ಪ್ರೇಷಯಾಮಾಸ, 30 ಯುವಾಮಮುಂ ಸಮ್ಖಲಸ್ಯಗ್ರಾಮಂ ಪ್ರವಿಶ್ಯೈವ

ಯಂ ಕೋಪಿ ಮಾನುಷಃ ಕದಾಪಿ ನಾರೋಹತ್ ತಂ ಗರ್ವಭಶಾವಕಂ ಬದ್ಧಂ ದ್ರಕ್ಷ್ಯಥಸ್ತಂ ಮೋಚಯಿತ್ವಾನಯತಂ | 31 ತತ್ರ ಕುತೋ ಮೋಚಯಥಃ? ಇತಿ ಚೇತ್ ಕೋಪಿ ವಕ್ಷ್ಯತಿ ತರ್ಹಿ ವಕ್ಷ್ಯಥಃ ಪ್ರಭೇರತ್ರ ಪ್ರಯೋಜನಮ್ ಆಸೇ | 32 ತದಾ ತೌ ಪ್ರರಿತೌ ಗತ್ವಾ ತತ್ರಧಾನುಸಾರೇಣ ಸರ್ವಂ ಪ್ರಾಪ್ತೌ | 33 ಗರ್ವಭಶಾವಕಮೋಚನಕಾಲೇ ತತ್ವಾಮಿನ ಊಚುಃ, ಗರ್ವಭಶಾವಕಂ ಕುತೋ ಮೋಚಯಥಃ? 34 ತಾವೂಚತುಃ ಪ್ರಭೋರತ್ರ ಪ್ರಯೋಜನಮ್ ಆಸೇ | 35 ಪಶ್ಚಾತ್ ತೌ ತಂ ಗರ್ವಭಶಾವಕಂ ಯೀಶೋರನ್ನಿಕಮಾನೀಯ ತತ್ಪ್ರಾಪ್ತೇ ನಿಜವಸನಾನಿ ಪಾತಯಿತ್ವಾ ತದುಪರಿ ಯೀಶುಮಾರೋಹಯಾಮಾಸತುಃ | 36 ಅಥ ಯಾತ್ರಾಕಾಲೇ ಲೋಕಾಃ ಪಥಿ ಸ್ವವಸ್ತ್ರಾಣಿ ಪಾತಯಿತುಮ್ ಆರೇಭಿರೇ | 37 ಅಪರಂ ಜೈತುನಾದ್ರೇರುಪತ್ಯಕಾಮ್ ಇತ್ವಾ ಶಿಷ್ಯಸಂಘಃ ಪೂರ್ವದೃಷ್ಟಾನಿ ಮಹಾಕರ್ಮಾಣಿ ಸ್ಮೃತ್ವಾ, 38 ಯೋ ರಾಜಾ ಪ್ರಭೋ ನಾರ್ಮುಯಾತಿ ಸ ಧನ್ಯಃ ಸ್ವರ್ಗೇ ಕುಶಲಂ ಸರ್ವೋಚ್ಚೇ ಜಯದ್ಧನಿ ಭವತು, ಕಥಾಮೇತಾಂ ಕಥಯಿತ್ವಾ ಸಾನನ್ಮಮ್ ಉಚ್ಯೇಶ್ಚರಂ ಧನ್ಯಂ ವಕ್ತುಮಾರೇಭೇ | 39 ತದಾ ಲೋಕಾರಣ್ಯಮಧ್ಯಸ್ಥಾಃ ಕಿಯನ್ತಃ ಫಿರೂಶಿನಸ್ತತ್ ಶ್ರುತ್ವಾ ಯೀಶುಂ ಪ್ರೋಚುಃ, ಹೇ ಉಪದೇಶಕ ಸ್ವಶಿಷ್ಯಾನ್ ತರ್ಜಯ | 40 ಸ ಉವಾಚ, ಯುಷ್ಮಾನಹಂ ವದಾಮಿ ಯದ್ಯಮೀ ನೀರವಾಸ್ತಿಷ್ಯನ್ನಿ ತರ್ಹಿ ಪಾಷಾಣಾ ಉಚ್ಯೇಃ ಕಥಾಃ ಕಥಯಿಷ್ಯನ್ನಿ | 41 ಪಶ್ಚಾತ್ ತತ್ಪುರಾನ್ವಿಕಮೇತ್ ತದವಲೋಕ್ಯ ಸಾಶ್ರುಪಾತಂ ಜಗಾದ, 42 ಹಾ ಹಾ ಚೇತ್ ತ್ವಮಗ್ರೇಚ್ಚಾಸ್ಥಾಃ, ತವಾಸ್ತಿನೇವ ದಿನೇ ವಾ ಯದಿ ಸ್ವಮಜ್ಜಲಮ್ ಉಪಾಲಪ್ಸ್ಯಥಾಃ, ತಹ್ಯುತ್ರಮಮ್ ಅಭವಿಷ್ಯತ್, ಕಿನ್ನು ಕ್ಷಣೇಸ್ತೀನ್ ತತ್ರವ ದೃಷ್ಟೇರಗೋಚರಮ್ ಭವತಿ | 43 ತ್ವಂ ಸ್ವತಾಣಕಾಲೇ ನ ಮನೋ ನ್ಯದತ್ಕಾ ಇತಿ ಹೇತೋ ಯತ್ಕಾಲೇ ತವ ರಿಪವಸ್ತ್ವಾಂ ಚತುರ್ದಿಕ್ಷು ಪ್ರಾಚೀರೇಣ ವೇಷ್ಣಯಿತ್ವಾ ರೋತ್ಸ್ಯನ್ನಿ 44 ಬಾಲಕೈಃ ಸಾರ್ಧಂ ಭೂಮಿಸಾತ್ ಕರಿಷ್ಯನ್ನಿ ಚ ತ್ವನ್ನದ್ಯೇ ಪಾಷಾಣೈಕೋಪಿ ಪಾಷಾಣೋಪರಿ ನ ಸ್ಯಾಸ್ತತಿ ಚ, ಕಾಲ ಈದೃಶ ಉಪಸ್ಥಾಸ್ತತಿ | 45 ಅಥ ಮಧ್ಯೇಮನ್ನಿರಂ ಪ್ರವಿಶ್ಯ ತತ್ರತ್ಯಾನ್ ಕ್ರಯಿವಿಕ್ರಯಿಣೋ ಬಹಿಷ್ಕರ್ವನ್ 46 ಅವದತ್ ಮದ್ಗಹಂ ಪ್ರಾರ್ಥನಾಗೃಹಮಿತಿ ಲಿಪಿಸಾಸ್ತೇ ಕಿನ್ನು ಯೂಯಂ ತದೇವ ಚೈರಾಣಾಂ ಗಹ್ವರಂ ಕುರುಧ | 47 ಪಶ್ಚಾತ್ ಸ ಪ್ರತ್ಯಹಂ ಮಧ್ಯೇಮನ್ನಿರಮ್ ಉಪದಿದೇಶ; ತತಃ ಪ್ರಧಾನಯಾಜಕಾ ಅಧ್ಯಾಪಕಾಃ ಪ್ರಾಚೀನಾಶ್ಚ ತಂ ನಾಶಯಿತುಂ ಚಿಚೇಷ್ವಿರೇ; 48 ಕಿನ್ನು ತದುಪದೇಶೇ ಸರ್ವೇ ಲೋಕಾ ನಿವಿಷ್ಯಚಿತ್ತಾಃ ಸ್ಥಿತಾಸ್ತಸ್ಮಾತ್ ತೇ ತತ್ಕರ್ತುಂ ನಾವಕಾಶಂ ಪ್ರಾಪುಃ |

20 ಅಥೈಕದಾ ಯೀಶು ಮನಿನಿದರೇ ಸುಸಂವಾದಂ ಪ್ರಚಾರಯನ್ ಲೋಕಾನುಪದಿಶತಿ, ಏತರ್ಹಿ ಪ್ರಧಾನಯಾಜಕಾ ಅಧ್ಯಾಪಕಾಃ ಪ್ರಾಚ್ಯಶ್ಚ ತನ್ನಿಕಟಮಾಗತ್ಯ ಪಪ್ರಚ್ಛುಃ | 2 ಕಯಾಜ್ಞಯಾ ತ್ವಂ ಕರ್ಮಾಣ್ಯೇತಾನಿ ಕರೋಷಿ? ಕೋ ವಾ ತ್ವಾಮಾಜ್ಞಾಪಯತ್? ತದಸ್ಮಾನ್ ವದ | 3 ಸ ಪ್ರತ್ಯುಪಾಚ, ತರ್ಹಿ ಯುಷ್ಮಾನಪಿ ಕಥಾಮೇಕಾಂ ಪೃಚ್ಛಾಮಿ ತಸ್ಮೋತ್ತರಂ ವದತ | 4 ಯೋಹನೋ ಮಜ್ಜನಮ್ ಈಶ್ವರಸ್ಯ ಮಾನುಷಾಣಾಂ ವಾಜ್ಞಾತೋ ಜಾತಂ? 5 ತತಸ್ತೇ ಮಿಥೋ ವಿವಿಚ್ಯ ಜಗದುಃ, ಯದೀಶ್ವರಸ್ಯ ವದಾಮಸ್ತರ್ಹಿ ತಂ ಕುತೋ ನ ಪ್ರತ್ಯೇತ ಸ ಇತಿ ವಕ್ಷ್ಯತಿ | 6 ಯದಿ ಮನುಷ್ಯಸ್ಯೇತಿ ವದಾಮಸ್ತರ್ಹಿ ಸರ್ವೇ ಲೋಕಾ ಅಸ್ಮಾನ್ ಪಾಷಾಣೈ ಹನಿಷ್ಯನ್ ಯತೋ ಯೋಹನ್ ಭವಿಷ್ಯದ್ವಾದೀತಿ ಸರ್ವೇ ದೃಢಂ ಜಾನನ್ತಿ | 7 ಅತಏವ ತೇ ಪ್ರತ್ಯೂಚುಃ ಕಸ್ಯಾಜ್ಞಯಾ ಜಾತಮ್ ಇತಿ ವಕ್ತುಂ ನ ಶಕ್ತುಮಃ | 8 ತದಾ ಯೀಶುರವದತ್ ತರ್ಹಿ ಕಯಾಜ್ಞಯಾ ಕರ್ಮಾಣ್ಯೇತಾನಿ ಕರೋಮೀತಿ ಚ ಯುಷ್ಮಾನ್ ನ ವಕ್ಷ್ಯಾಮಿ | 9 ಅಥ ಲೋಕಾನಾಂ ಸಾಕ್ಷಾತ್ ಸ ಇಮಾಂ ದೃಷ್ಟಾನ್ವತಧಾಂ ವಕ್ತುಮಾರೇಭೇ, ಕಶ್ಚಿದ್ ದ್ರಾಕ್ಷಾಕ್ಷೇತ್ರಂ ಕೃತ್ವಾ ತತ್ ಕ್ಷೇತ್ರಂ ಕೃಷೀವಲಾನಾಂ ಹಸ್ತೇಷು ಸಮರ್ಪ್ಯ ಬಹುಕಾಲಾರ್ಥಂ ದೂರದೇಶಂ ಜಗಾಮ | 10 ಅಥ ಫಲಕಾಲೇ ಫಲಾನಿ ಗ್ರಹೀತು ಕೃಷೀವಲಾನಾಂ ಸಮೀಪೇ ದಾಸಂ ಪ್ರಾಹಿಣೋತ್ ಕಿನ್ನು ಕೃಷೀವಲಾಸ್ತಂ ಪ್ರಹೃತ್ಯ ರಿಕ್ತಹಸ್ತಂ ವಿಸಸಜುಃ | 11 ತತಃ ಸೋಧಿಪತಿಃ ಪುನರನ್ಯಂ ದಾಸಂ ಪ್ರೇಷಯಾಮಾಸ, ತೇ ತಮಪಿ ಪ್ರಹೃತ್ಯ ಕುವವಹೃತ್ಯ ರಿಕ್ತಹಸ್ತಂ ವಿಸಸಜುಃ | 12 ತತಃ ಸ ತೃತೀಯವಾರಮ್ ಅನ್ಯಂ ಪ್ರಾಹಿಣೋತ್ ತೇ ತಮಪಿ ಕ್ಷತಾಙ್ಗಂ ಕೃತ್ವಾ ಬಹಿ ನಿರಚಿಕ್ಷಿಪುಃ | 13 ತದಾ ಕ್ಷೇತ್ರಪತಿ ರ್ವಿಚಾರಯಾಮಾಸ, ಮಮೇದಾನೀಂ ಕಿಂ ಕರ್ತವ್ಯಂ? ಮಮ ಪ್ರಿಯೇ ಪುತ್ರೇ ಪರಿತೇ ತೇ ತಮವಶ್ಯಂ ದೃಷ್ಟ್ವಾ ಸಮಾದರಿಷ್ಯನ್ತೇ | 14 ಕಿನ್ನು ಕೃಷೀವಲಾಸ್ತಂ ನಿರೀಕ್ಷ್ಯ ಪರಸ್ಪರಂ ವಿವಿಚ್ಯ ಪ್ರೋಚುಃ, ಅಯಮುತ್ತರಾಧಿಕಾರೀ ಅಗಚ್ಛತ್ಯೇನಂ ಹನ್ತಸ್ತತೋಧಿಕಾರೋಸ್ತಾಕಂ ಭವಿಷ್ಯತಿ | 15 ತತಸ್ತೇ ತಂ ಕ್ಷೇತ್ರಾದ್ ಬಹಿ ನಿರಪಾತ್ಯ ಜಘ್ನುಸ್ತಸ್ಮಾತ್ ಸ ಕ್ಷೇತ್ರಪತಿಸ್ತಾನ್ ಪ್ರತಿ ಕಿಂ ಕರಿಷ್ಯತಿ? 16 ಸ ಅಗತ್ಯ ತಾನ್ ಕೃಷೀವಲಾನ್ ಹತ್ವಾ ಪರೇಷಾಂ ಹಸ್ತೇಷು ತತ್ಕ್ಷೇತ್ರಂ ಸಮರ್ಪಯಿಷ್ಯತಿ; ಇತಿ ಕಥಾಂ ಶ್ರುತ್ವಾ ತೇ 5ವದನ್ ಏತಾದೃಶೀ ಘಟನಾ ನ ಭವತು | 17 ಕಿನ್ನು ಯೀಶುಸ್ತಾನವಲೋಕ್ಯ ಜಗಾದ, ತರ್ಹಿ, ಸ್ಥಪತಯಃ ಕರಿಷ್ಯನ್ತಿ ಗ್ರಾವಾಣಂ ಯನ್ನು ತುಚ್ಛಕಂ | ಪ್ರಧಾನಪ್ರಸ್ತರಃ ಕೋಣೇ ಸ ಏವ ಹಿ ಭವಿಷ್ಯತಿ | ಏತಸ್ಯ ಶಾಸ್ತ್ರೀಯವಚನಸ್ಯ ಕಿಂ ತಾತ್ಪರ್ಯಂ? 18 ಅಪರಂ ತತ್ಪಾಷಾಣೋಪರಿ ಯಃ ಪತಿಷ್ಯತಿ ಸ ಭಂಕ್ಷ್ಯತೇ ಕಿನ್ನು ಯಸ್ಮೋಪರಿ ಸ ಪಾಷಾಣಾಃ ಪತಿಷ್ಯತಿ ಸ ತೇನ ಧೂಲಿವಚ್

ಚೂರ್ಣೀಭವಿಷ್ಯತಿ | 19 ಸೋಸ್ಮಾಕಂ ವಿರುದ್ಧಂ ದೃಷ್ಟಾನ್ವಮಿಮಂ ಕಥಿತವಾನ್ ಇತಿ ಜ್ಞಾತ್ವಾ ಪ್ರಧಾನಯಾಜಕಾ ಅಧ್ಯಾಪಕಾಶ್ಚ ತದೈವ ತಂ ಧರ್ತುಂ ವವಾಙ್ಘ್ರಃ ಕಿನ್ನು ಲೋಕೇಭ್ಯೋ ಬಿಭ್ಯುಃ | 20 ಅತಃ ತಂ ಪ್ರತಿ ಸತರ್ಕಾಃ ಸನ್ತಃ ಕಥಂ ತದ್ವಾಕ್ಯದೋಷಂ ದೃಶ್ಯತಾ ತಂ ದೇಶಾಧಿಪಸ್ಯ ಸಾಧುವೇಶಧಾರಿಣಶ್ಚರಾನ್ ತಸ್ಯ ಸಮೀಪೇ ಪ್ರೇಷಯಾಮಾಸುಃ | 21 ತದಾ ತೇ ತಂ ಪಪ್ರಚ್ಛುಃ, ಹೇ ಉಪದೇಶಕ ಭವಾನ್ ಯಥಾರ್ಥಂ ಕಥಯನ್ ಉಪದಿಶತಿ, ಕಮಪ್ಯನವೇಕ್ಷ್ಯ ಸತ್ಯತೈನೈಶ್ಚರಂ ಮಾರ್ಗಮುಪದಿಶತಿ, ವಯಮೇತಜ್ಞಾನೀಮಃ | 22 ಕೈಸರರಾಜಾಯ ಕರೋಸ್ಮಾಭಿ ದೇಯೋ ನ ವಾ? 23 ಸ ತೇಷಾಂ ವಚ್ಛನಂ ಜ್ಞಾತ್ವಾವದತ್ ಕುತೋ ಮಾಂ ಪರೀಕ್ಷಧೈ? ಮಾಂ ಮುದ್ರಾಮೇಕಂ ದರ್ಶಯತ | 24 ಇಹ ಲಿಖಿತಾ ಮೂರ್ತಿರಿಯಂ ನಾಮ ಚ ಕಸ್ಯ? ತೇವದನ್ ಕೈಸರಸ್ಯ | 25 ತದಾ ಸ ಉವಾಚ, ತರ್ಹಿ ಕೈಸರಸ್ಯ ದ್ರವ್ಯಂ ಕೈಸರಾಯ ದತ್ತಃ ಈಶ್ವರಸ್ಯ ತು ದ್ರವ್ಯಮೀಶ್ವರಾಯ ದತ್ತ | 26 ತಸ್ಮಾಲ್ಯೋಕಾನಾಂ ಸಾಕ್ಷಾತ್ ತತ್ಕಥಾಯಾಃ ಕಮಪಿ ದೋಷಂ ಧರ್ತುಮಪ್ಯಾಪ್ಯ ತೇ ತಸ್ಮೋತ್ತರಾದ್ ಆಶ್ಚರ್ಯಂ ಮನ್ಯಮಾನಾ ಮೌನಿನಸ್ತಸ್ಯಃ | 27 ಅಪರಙ್ಗ ಶ್ರುಶಾನಾದುತ್ತಾನಾನ್ಜೇಕಾರಿಣಾಂ ಸಿದೂಕಿನಾಂ ಕಿಯನ್ನೋ ಜನಾ ಆಗತ್ಯ ತಂ ಪಪ್ರಚ್ಛುಃ, 28 ಹೇ ಉಪದೇಶಕ ಶಾಸ್ತ್ರೇ ಮೂಸಾ ಅಸ್ಮಾನ್ ಪ್ರತೀತಿ ಲಿಲೇಖ ಯಸ್ಯ ಭ್ರಾತಾ ಭಾರ್ಯಾಯಾಂ ಸತ್ಯಾಂ ನಿಃಸನ್ನಾನೋ ಮ್ನಿಯತೇ ಸ ತಜ್ಞಾಯಾಂ ವಿವಹ್ಯ ತದ್ವಂಶಮ್ ಉತ್ಪಾದಯಿಷ್ಯತಿ | 29 ತಥಾಚ ಕೇಚಿತ್ ಸಪ್ತ ಭ್ರಾತರ ಆಸನ್ ತೇಷಾಂ ಜ್ಯೇಷ್ಠೋ ಭ್ರಾತಾ ವಿವಹ್ಯ ನಿರಪತ್ಯಃ ಪ್ರಾಣಾನ್ ಜಹೌ | 30 ಅಥ ದ್ವಿತೀಯಸ್ತಸ್ಯ ಜಾಯಾಂ ವಿವಹ್ಯ ನಿರಪತ್ಯಃ ಸನ್ ಮಮಾರ | ತ್ಯತೀಯಶ್ಚ ತಾಮೇವ ವ್ಯವಾಹ; 31 ಇತ್ಯಂ ಸಪ್ತ ಭ್ರಾತರಸ್ತಾಮೇವ ವಿವಹ್ಯ ನಿರಪತ್ಯಃ ಸನ್ನೋ ಮಮುಃ | 32 ಶೇಷೇ ಸಾ ಸ್ತ್ರೀ ಚ ಮಮಾರ | 33 ಅತಃ ಶ್ರುಶಾನಾದುತ್ತಾನಕಾಲೇ ತೇಷಾಂ ಸಪ್ತಜನಾನಾಂ ಕಸ್ಯ ಸಾ ಭಾರ್ಯಾ ಭವಿಷ್ಯತಿ? ಯತಃ ಸಾ ತೇಷಾಂ ಸಪ್ತಾನಾಮೇವ ಭಾರ್ಯಾಸೀತ್ | 34 ತದಾ ಯೇಶುಃ ಪ್ರತ್ಯವಾಚ, ಏತಸ್ಯ ಜಗತೋ ಲೋಕಾ ವಿವಹನ್ತಿ ವಾಗ್ಧಾತ್ಯಾ ಭವನ್ತಿ (aiṅ g165) 35 ಕಿನ್ನು ಯೇ ತಜ್ಞಗತ್ವಾಪ್ತಿಯೋಗ್ಯತೇನ ಗಣಿತಾಂ ಭವಿಷ್ಯನ್ತಿ ಶ್ರುಶಾನಾಚ್ಛೋತ್ಸಾಸ್ಯನ್ತಿ ತೇ ನ ವಿವಹನ್ತಿ ವಾಗ್ಧಾತ್ಯಾ ನ ಭವನ್ತಿ, (aiṅ g165) 36 ತೇ ಪುನ ನ್ ಮ್ನಿಯನ್ತೇ ಕಿನ್ನು ಶ್ರುಶಾನಾದುತ್ತಾಪಿತಾಃ ಸನ್ತ ಈಶ್ವರಸ್ಯ ಸನ್ನಾನಾಃ ಸ್ವರ್ಗೀಯದೂತಾನಾಂ ಸದೃಶಾಶ್ಚ ಭವನ್ತಿ | 37 ಅಧಿಕನ್ತು ಮೂಸಾಃ ಸ್ವಮೋಪಾಖ್ಯಾನೇ ಪರಮೇಶ್ವರ ಈಬ್ರಾಹೀಮ ಈಶ್ವರ ಇಸ್ರಾಕ ಈಶ್ವರೋ ಯಾಕೂಬಶ್ಚೇಶ್ವರ ಇತ್ಯುಕ್ತ್ವಾ ಮೃತಾನಾಂ ಶ್ರುಶಾನಾದ್ ಉತ್ಪಾನಸ್ಯ ಪ್ರಮಾಣಂ ಲಿಲೇಖ | 38 ಅತಃ ವಯ ಈಶ್ವರಃ ಸ ಮೃತಾನಾಂ ಪ್ರಭು ನ್ ಕಿನ್ನು ಜೀವತಾಮೇವ ಪ್ರಭುಃ, ತನ್ನಿಕಟೇ ಸರ್ವೇ ಜೀವನ್ತಃ ಸನ್ತಿ | 39 ಇತಿ ಶ್ರುತ್ವಾ ಕಿಯನ್ನೋಧ್ಯಾಪಕಾ ಊಚುಃ, ಹೇ ಉಪದೇಶಕ ಭವಾನ್ ಭದ್ರಂ ಪ್ರತ್ಯುಕ್ತವಾನ್ | 40 ಇತಃ ಪರಂ ತಂ ಕಿಮಪಿ ಪ್ರಷ್ಟಂ ತೇಷಾಂ ಪ್ರಗಲ್ಬತಾ ನಾಭೂತ್ | 41 ಪಶ್ಯಾತ್ ಸ ತಾನ್ ಉವಾಚ, ಯಃ ಖ್ರೀಷ್ಟಃ ಸ ದಾಯೂದಃ ಸನ್ನಾನ ಏತಾಂ ಕಥಾಂ ಲೋಕಾಃ ಕಥಂ ಕಥಯನ್ತಿ? 42 ಯತಃ ಮಮ ಪ್ರಭುಮಿದಂ ವಾಕ್ಯಮವದತ್ ಪರಮೇಶ್ವರಃ | ತವ ಶತ್ರುನಹಂ ಯಾವತ್ ಪಾದಪೀಠಂ ಕರೋಮಿ ನ | ತಾವತ್ ಕಾಲಂ ಮದೀಯೇ ತ್ವಂ ದಕ್ಷಪಾರ್ಶ್ವ ಉಪಾವಿಶ | 43 ಇತಿ ಕಥಾಂ ದಾಯೂದ್ ಸ್ವಯಂ ಗೀತಗ್ಗನ್ತೇವದತ್ | 44 ಅತಃ ವಯದಿ ದಾಯೂದ್ ತಂ ಪ್ರಭುಂ ವದತಿ, ತರ್ಹಿ ಸ ಕಥಂ ತಸ್ಯ ಸನ್ನಾನೋ ಭವತಿ? 45 ಪಶ್ಯಾದ್ ಯೇಶುಃ ಸರ್ವಜನಾನಾಂ ಕರ್ಣಗೋಚರೇ ಶಿಷ್ಯಾನವಾಚ, 46 ಯೇಽಧ್ಯಾಪಕಾ ದೀರ್ಘಪರಿಚ್ಛದಂ ಪರಿಧಾಯ ಭ್ರಮನ್ತಿ, ಹಟ್ಟುಪಣಯೋ ನಮಸ್ಮಾರೇ ಭಜನಗೇಹಸ್ಯ ಪ್ರೋಚ್ಛಾಸನೇ ಭೋಜನಗೃಹಸ್ಯ ಪ್ರಧಾನಸ್ಥಾನೇ ಚ ಪ್ರೀಯನ್ತೇ 47 ವಿಧವಾನಾಂ ಸರ್ವಸ್ವಂ ಗ್ರಸ್ತಿತ್ವಾ ಛಲೇನ ದೀರ್ಘಕಾಲಂ ಪ್ರಾರ್ಥಯನ್ತೇ ಚ ತೇಷು ಸಾವಧಾನಾ ಭವತ, ತೇಷಾಮುಗ್ರದಣ್ಣೋ ಭವಿಷ್ಯತಿ |

21 ಅಥ ಧನಿಲೋಕಾ ಭಾಣ್ಯಾಗಾರೇ ಧನಂ ನಿಕ್ಷಿಪನ್ತಿ ಸ ತದೇವ ಪಶ್ಯತಿ, 2 ಏತರ್ಹಿ ಕಾಚಿದ್ವೀನಾ ವಿಧವಾ ಪಣದ್ವಯಂ ನಿಕ್ಷಿಪತಿ ತದ್ ದದರ್ಶ | 3 ತತೋ ಯೀಶುರುವಾಚ ಯುಷ್ಮಾನಹಂ ಯಥಾರ್ಥಂ ವದಾಮಿ, ದರಿದ್ರೇಯಂ ವಿಧವಾ ಸರ್ವೇಭ್ಯೋಧಿಕಂ ನ್ಯಕ್ಷೇಪ್ತೀತ್, 4 ಯತೋನ್ಯೇ ಸ್ವಪ್ರಾಜ್ಯಧನೇಭ್ಯ ಈಶ್ವರಾಯ ಕಿಚ್ಛಿತ್ ನ್ಯಕ್ಷೇಪ್ತುಃ, ಕಿನ್ನು ದರಿದ್ರೇಯಂ ವಿಧವಾ ದಿನಯಾಪನಾರ್ಥಂ ಸ್ವಸ್ಯ ಯತ್ ಕಿಚ್ಛಿತ್ ಸ್ಥಿತಂ ತತ್ ಸರ್ವ್ವಂ ನ್ಯಕ್ಷೇಪ್ತೀತ್ | 5 ಅಪರಙ್ಗ ಉತ್ತಮಪ್ರಸ್ತರೈರುತ್ಪ್ರಷ್ಟವೈಶ್ವಶ್ಚ ಮನ್ದಿರಂ ಸುಶೋಭತೇತರಾಂ ಕೈಶ್ಚಿದಿತ್ಯುಕ್ತೇ ಸ ಪ್ರತ್ಯವಾಚ 6 ಯೂಯಂ ಯದಿದಂ ನಿಚಯನಂ ಪಶ್ಯಥ, ಅಸ್ಯ ಪಾಷಾಣೈಕೋವ್ಯನ್ಯಪಾಷಾಣೋಪರಿ ನ ಸ್ಥಾಸ್ಯತಿ, ಸರ್ವೇ ಭೂಸಾಧ್ಯವಿಷ್ಯನ್ತಿ ಕಾಲೋಯಮಾಯಾತಿ | 7 ತದಾ ತೇ ಪಪ್ರಚ್ಛುಃ, ಹೇ ಗುರೋ ಘಟನೇದೃಶೀ ಕದಾ ಭವಿಷ್ಯತಿ? ಘಟನಾಯಾ ಏತಸ್ಯಸಶ್ಚಿಹ್ನಂ ವಾ ಕಿಂ ಭವಿಷ್ಯತಿ? 8 ತದಾ ಸ ಜಗಾದ, ಸಾವಧಾನಾ ಭವತ ಯಥಾ ಯುಷ್ಮಾಕಂ ಭ್ರಮಂ ಕೋಪಿ ನ ಜನಯತಿ, ಖೀಷ್ಣೋಹಮಿತ್ಯುಕ್ತ್ವಾ ಮಮ ನಾಮ್ರಾ ಬಹವ ಉಪಸ್ಥಾಸ್ಯನ್ತಿ ಸ ಕಾಲಃ ಪ್ರಾಯೀಣೋಪಸ್ಥಿತಃ, ತೇಷಾಂ ಪಶ್ಯಾನ್ತಾ ಗಚ್ಛತ | 9 ಯುದ್ಧಸ್ಯೋಪಪ್ಪವಸ್ಯ ಚ ವಾರ್ತಾಂ ಶ್ರುತ್ವಾ ಮಾ

ಶಜ್ಜದ್ಧಂ, ಯತಃ ಪ್ರಥಮಮ್ ಏತಾ ಘಟನಾ ಅವಶ್ಯಂ ಭವಿಷ್ಯನ್ನಿ ಕಿನ್ನು ನಾಪಾತೇ ಯುಗಾನ್ದೋ ಭವಿಷ್ಯತಿ | 10 ಅಪರಂಜಿ ಕಥಯಾಮಾಸ, ತದಾ ದೇಶಸ್ಯ ವಿಪಕ್ಷತೇನ ದೇಶೋ ರಾಜ್ಯಸ್ಯ ವಿಪಕ್ಷತೇನ ರಾಜ್ಯಮ್ ಉತ್ಥಾಸ್ಯತಿ, 11 ನಾನಾಸ್ಥಾನೇಷು ಮಹಾಭೂಕಮ್ನೋ ದುರ್ಭಿಕ್ಷಂ ಮಾರೀ ಚ ಭವಿಷ್ಯನ್ನಿ, ತಥಾ ವ್ಯೋಮಮಣ್ಣಲಸ್ಯ ಭಯಜ್ಜರದಶನಾನ್ಯಶ್ಚರ್ಯ್ಯಲಕ್ಷಣಾನಿ ಚ ಪ್ರಕಾಶಯಿಷ್ಯನ್ನೇ | 12 ಕಿನ್ನು ಸರ್ವಾಸಾಮೇತಾಸಾಂ ಘಟನಾನಾಂ ಪೂರ್ವಂ ಲೋಕಾ ಯುಷ್ಮಾನ್ ದೃಶ್ಯಾ ತಾದಯಿಷ್ಯನ್ನಿ, ಭಜನಾಲಯೇ ಕಾರಾಯಾಜ್ಜ ಸಮರ್ಪಯಿಷ್ಯನ್ನಿ ಮಮ ನಾಮಕಾರಣಾದ್ ಯುಷ್ಮಾನ್ ಭೂಪಾನಾಂ ಶಾಸಕಾನಾಜ್ಜ ಸಮ್ಖಂ ನೇಷ್ಯನ್ನಿ ಚ | 13 ಸಾಕ್ಷಾರ್ಥಮ್ ಏತಾನಿ ಯುಷ್ಮಾನ್ ಪ್ರತಿ ಘಟಿಷ್ಯನ್ನೇ | 14 ತದಾ ಕಿಮುತ್ತರಂ ವಕ್ತವ್ಯಮ್ ಏತತ್ ನ ಚಿನ್ತಯಿಷ್ಯಾಮ ಇತಿ ಮನಃಸು ನಿಶ್ಚಿತನುತ | 15 ವಿಪಕ್ಷಾ ಯಸ್ಮಾತ್ ಕಿಮಪ್ಯುತ್ತರಮ್ ಅಪತ್ತಿಜ್ಜ ಕರ್ತುಂ ನ ಶಕ್ಯನ್ನಿ ತಾದೃಶಂ ವಾಕ್ಯಟುತ್ವಂ ಜ್ಞಾನಜ್ಜ ಯುಷ್ಮಜ್ಜಂ ದಾಸ್ಯಾಮಿ | 16 ಕಿಜ್ಜ ಯೂಯಂ ಪಿತ್ರಾ ಮಾತ್ರಾ ಭ್ರಾತ್ರಾ ಬನ್ಧುನಾ ಜ್ಞಾತ್ಯಾ ಕುಟುಂಬೇನ ಚ ಪರಕರೇಷು ಸಮರ್ಪಯಿಷ್ಯದ್ಧೇ; ತತಸ್ತೇ ಯುಷ್ಮಾಕಂ ಕಜ್ಜನ ಕಜ್ಜನ ಘಾತಯಿಷ್ಯನ್ನಿ | 17 ಮಮ ನಾಮ್ನೇ ಕಾರಣಾತ್ ಸರ್ವೈ ಮರ್ನುಷ್ಯೈ ಯೂಯಮ್ ಖತೀಯಿಷ್ಯದ್ಧೇ | 18 ಕಿನ್ನು ಯುಷ್ಮಾಕಂ ಶಿರಃಕೇಶೈಶ್ಚೋಪಿ ನ ವಿನಂಕ್ಷ್ಯತಿ, 19 ತಸ್ಮಾದೇವ ದೈರ್ಯಮವಲಮ್ಬ್ಯ ಸ್ವಸ್ವಪ್ರಾಣಾನ್ ರಕ್ಷತ | 20 ಅಪರಂಜಿ ಯಿರೂಶಾಲಮ್ಬುರಂ ಸೈನ್ಯವೇಷ್ಟಿತಂ ವಿಲೋಕ್ಯ ತಸ್ಮೋಚ್ಚಿನ್ತತಾಯಾಃ ಸಮಯಃ ಸಮೀಪ ಇತ್ಯವಗಮಿಷ್ಯಥ | 21 ತದಾ ಯಿಹೂದಾದೇಶಸ್ಥಾ ಲೋಕಾಃ ಪರ್ವತಂ ಪಲಾಯಂತಾಂ, ಯೇ ಚ ನಗರೇ ತಿಷ್ಯನ್ನಿ ತೇ ದೇಶಾನ್ತರಂ ಪಲಾಯಂತಾ, ಯೇ ಚ ಗ್ರಾಮೇ ತಿಷ್ಯನ್ನಿ ತೇ ನಗರಂ ನ ಪ್ರವಿಶಂತು, 22 ಯತಸ್ತದಾ ಸಮುಚಿತದಣ್ಣನಾಯ ಧರ್ಮಪುಸ್ತಕೇ ಯಾನಿ ಸರ್ವಾಣಿ ಲಿಖಿತಾನಿ ತಾನಿ ಸಫಲಾನಿ ಭವಿಷ್ಯನ್ನಿ | 23 ಕಿನ್ನು ಯಾ ಯಾಸ್ತದಾ ಗರ್ಭವತ್ಯಃ ಸ್ವನ್ದಾವೃಶ್ಚ ತಾಮಾಂ ದುರ್ಗತಿ ಭವಿಷ್ಯತಿ, ಯತ ಏತಾಲ್ಲೋಕಾನ್ ಪ್ರತಿ ಕೋಪೋ ದೇಶೇ ಚ ವಿಷಮದುರ್ಗತಿ ಘಟಿಷ್ಯತೇ | 24 ವಸ್ತುತಸ್ತು ತೇ ಖಜ್ಜಧಾರಪರಿವೃಜ್ಞಂ ಲಪ್ಯಂತೇ ಬದ್ಧಾಃ ಸನ್ತಃ ಸರ್ವದೇಶೇಷು ನಾಯಿಷ್ಯನ್ನೇ ಚ ಕಿಜ್ಜಾನ್ದೇಶೀಯಾನಾಂ ಸಮಯೋಪಸ್ಥಿತಿಪರ್ಯಂತಂ ಯಿರೂಶಾಲಮ್ಬುರಂ ತೈಃ ಪದತಯೈ ದಲಯಿಷ್ಯತೇ | 25 ಸೂರ್ಯಚಂದ್ರನಕ್ಷತ್ರೇಷು ಲಕ್ಷಣಾದಿ ಭವಿಷ್ಯನ್ನಿ, ಭುವಿ ಸರ್ವದೇಶೀಯಾನಾಂ ದುಃಖಂ ಚಿನ್ತಾ ಚ ಸಿನ್ಧಾ ವೀಚೀನಾಂ ತರ್ಜನಂ ಗರ್ಜನಜ್ಜ ಭವಿಷ್ಯನ್ನಿ | 26 ಭೂಭೌ ಭಾವಿಘಟನಾಂ ಚಿನ್ತಯಿತ್ವಾ ಮನುಜಾ ಭಿಯಾಮೃತಕಲ್ಪಾ ಭವಿಷ್ಯನ್ನಿ, ಯತೋ ವ್ಯೋಮಮಣ್ಣಲೇ ತೇಜಸ್ವಿನೋ ದೋಲಾಯಮಾನಾ ಭವಿಷ್ಯನ್ನಿ | 27 ತದಾ ಪರಾಕ್ರಮೇಣಾ ಮಹಾತೇಜಸಾ ಚ ಮೇಘಾರೂಢಂ ಮನುಷ್ಯಪುತ್ರಮ್ ಆಯಾನ್ತಂ ದ್ರಕ್ಷ್ಯನ್ನಿ | 28 ಕಿನ್ವೇತಾಸಾಂ ಘಟನಾನಾಮಾರಮ್ನೇ ಸತಿ ಯೂಯಂ ಮಸ್ತಕಾನ್ಯತ್ನೋಲ್ಯ ಊರ್ಧ್ವಂ ದ್ರಕ್ಷ್ಯಥ, ಯತೋ ಯುಷ್ಮಾಕಂ ಮುಕ್ತೇಃ ಕಾಲಃ ಸವಿಧೋ ಭವಿಷ್ಯತಿ | 29 ತತಸ್ತೇನ್ಯತದ್ವಷ್ಟಾನ್ತಕಥಾ ಕಥಿತಾ, ಪಶ್ಯತ ಉಡುಮ್ಬರಾದಿವೃಕ್ಷಾಣಾಂ 30 ನವೀನವತ್ರಾಣಿ ಜಾತಾನೀತಿ ದೃಷ್ಟ್ವಾ ನಿದಾವಕಾಲ ಉಪಸ್ಥಿತ ಇತಿ ಯಥಾ ಯೂಯಂ ಜ್ಞಾತುಂ ಶಕ್ಯಥ, 31 ತಥಾ ಸರ್ವಾಸಾಮಾಸಾಂ ಘಟನಾನಾಮ್ ಅರಮ್ನೇ ದೃಷ್ಟೇ ಸತೀಶ್ವರಸ್ಯ ರಾಜತ್ವಂ ನಿಕಟಮ್ ಇತ್ಯಪಿ ಜ್ಞಾಸ್ಯಥ | 32 ಯುಷ್ಮಾನಹಂ ಯಥಾರ್ಥಂ ವದಾಮಿ, ವಿದ್ಯಮಾನಲೋಕಾನಾಮೇಷಾಂ ಗಮನಾತ್ ಪೂರ್ವಮ್ ಏತಾನಿ ಘಟಿಷ್ಯನ್ನೇ | 33 ನಭೋಭುವೋರ್ಲೋಪೋ ಭವಿಷ್ಯತಿ ಮಮ ವಾಕ್ ತು ಕದಾಪಿ ಉಪ್ಪಾ ನ ಭವಿಷ್ಯತಿ | 34 ಅತಃವಿವ ವಿಷಮಾಶನೇನ ಪಾನೇನ ಚ ಸಾಂಮಾರಿಕಚಿನ್ತಾಭಿಶ್ಚ ಯುಷ್ಮಾಕಂ ಚಿತ್ತೇಷು ಮತ್ತೇಷು ತದ್ವಿನಮ್ ಅಕಸ್ಮಾದ್ ಯುಷ್ಮಾನ್ ಪ್ರತಿ ಯಥಾ ನೋಪತಿಷ್ಯತಿ ತದರ್ಥಂ ಸ್ತೇಷು ಸಾವಧಾನಾನ್ವಿಷ್ಯತ | 35 ಪೃಥಿವೀಸ್ಸರ್ವಲೋಕಾನ್ ಪ್ರತಿ ತದ್ವಿನಮ್ ಉನ್ಮಾಥ ಇವ ಉಪಸ್ಥಾಸ್ಯತಿ | 36 ಯಥಾ ಯೂಯಮ್ ಏತದ್ವಾವಿಘಟನಾ ಉತ್ತತ್ಪುಂ ಮನುಜಸುತಸ್ಯ ಸಮ್ಖೇ ಸಂಸ್ಥಾಪ್ಯ ಯೋಗ್ಯಾ ಭವಥ ಕಾರಣಾದಸ್ಮಾತ್ ಸಾವಧಾನಾಃ ಸನ್ನೋ ನಿರನ್ತರಂ ಪ್ರಾರ್ಥಯದ್ಧಂ | 37 ಅಪರಂಜಿ ಸ ದಿವಾ ಮನ್ದಿರ ಉಪದಿಶ್ಯ ರಾಜೈ ಜೈತುನಾದ್ರಿಂ ಗತ್ವಾತಿಷ್ಯತ್ | 38 ತತಃ ಪ್ರತ್ಯುಷೇ ಲಾಕಾಸ್ತತ್ಥಾಂ ಶ್ರೋತುಂ ಮನ್ದಿರೇ ತದನ್ವಿಕಮ್ ಆಗಚ್ಛನ್ |

22 ಅಪರಂಜಿ ಕಿಣ್ಣಶೂನ್ಯಪೂರ್ವೋತ್ಪವಸ್ಯ ಕಾಲ ಉಪಸ್ಥಿತೇ 2 ಪ್ರಧಾನಯಾಜಕಾ ಅಧ್ಯಾಯಕಾಶ್ಚ ಯಥಾ ತಂ ಹನ್ತುಂ ಶಕ್ಯವನ್ನಿ ತಥೋಪಾಯಾಮ್ ಅಚೇಷ್ಟನ್ನಿ ಕಿನ್ನು ಲೋಕೇಭ್ಯೋ ಬಿಭ್ಯುಃ | 3 ಏತಸ್ಮಿನ್ ಸಮಯೇ ದ್ವಾದಶತಿಷ್ಠೇಷು ಗಣಿತ ಈಷ್ಠಿರಿಯೋತೀಯರೂಢಿಮಾನ್ ಯೋ ಯಿಹೂದಾಸ್ತಾನ್ತಃಕರಣಂ ಶ್ರೈತಾನಾಶ್ರಿತತ್ವಾತ್ 4 ಸ ಗತ್ವಾ ಯಥಾ ಯೀಶುಂ ತೇಷಾಂ ಕರೇಷು ಸಮರ್ಪಯಿತುಂ ಶಕ್ನೋತಿ ತಥಾ ಮನ್ರಿಣಾಂ ಪ್ರಧಾನಯಾಜಕೈಃ ಸೇನಾಪತಿಭಿಶ್ಚ ಸಹ ಚಕಾರ | 5 ತೇನ ತೇ ತುಷ್ಣಾಸ್ತಸ್ಮೈ ಮುದ್ರಾಂ ದಾತುಂ ಪಣಂ ಚಕ್ರಃ | 6 ತತಃ ಸೋಚ್ಛೇಕೃತ್ಯ ಯಥಾ ಲೋಕಾನಾಮಗೋಚರೇ ತಂ ಪರಕರೇಷು ಸಮರ್ಪಯಿತುಂ ಶಕ್ನೋತಿ ತಥಾವಕಾಶಂ ಚೇಷ್ಟಿತುಮಾರೋಭೇ | 7 ಅಥ ಕಿಣ್ಣಶೂನ್ಯಪೂರ್ವೋತ್ಪವದಿನೇ, ಅರ್ಧಾತ್ ಯಸ್ಮಿನ್

ದಿನೇ ನಿಸ್ತಾರೋತ್ಸವಸ್ಯ ಮೇಷೋ ಹನ್ನವ್ಯಸ್ತಸ್ಮಿನ್ ದಿನೇ 8 ಯೇಶುಃ ಪಿತರಂ ಯೋಹನಇಚ್ಛಾಹೂಯ ಜಗಾದ, ಯುವಾಂ
 ಗತ್ವಾಸ್ಮಾಕಂ ಭೋಜನಾರ್ಥಂ ನಿಸ್ತಾರೋತ್ಸವಸ್ಯ ದ್ರವ್ಯಾಣ್ಯಾಸಾದಯತಂ | 9 ತದಾ ತೌ ಪಪ್ರಚ್ಛತುಃ ಕುಚಾಸಾದಯಾವೋ
 ಭವತಃ ಕೇಚ್ಛಾ? 10 ತದಾ ಸೋವಾದೀತ್, ನಗರೇ ಪ್ರವಿಷ್ಟೇ ಕಶ್ಚಿಜ್ಜಲಕಮ್ಪುಮಾದಾಯ ಯುವಾಂ ಸಾಕ್ಷಾತ್ ಕರಿಷ್ಯತಿ ಸ
 ಯನ್ನಿವೇಶನಂ ಪ್ರವಿಶತಿ ಯುವಾಮಪಿ ತನ್ನಿವೇಶನಂ ತತ್ಪ್ರಶ್ನಾದಿತ್ವಾ ನಿವೇಶನಪತಿಮ್ ಇತಿ ವಾಕ್ಯಂ ವದತಂ, 11 ಯುತ್ತಾಹಂ
 ನಿಸ್ತಾರೋತ್ಸವಸ್ಯ ಭೋಜ್ಯಂ ಶಿಷ್ಯೈಃ ಸಾರ್ಧಂ ಭೋಕ್ತುಂ ಶಕ್ನೋಮಿ ಸಾತಿಥಿಶಾಲಾ ಕುತ್ರ? ಕಥಾಮಿಮಾಂ ಪ್ರಭುಸ್ತಾಂ ಪೃಚ್ಛತಿ |
 12 ತತಃ ಸ ಜನೋ ದ್ವಿತೀಯಪ್ರಕೋಷ್ಠೀಯಮ್ ಏಕಂ ಶಸ್ತಂ ಕೋಷ್ಠಂ ದರ್ಶಯಿಷ್ಯತಿ ತತ್ರ ಭೋಜ್ಯಮಾಸಾದಯತಂ |
 13 ತತಸ್ತೌ ಗತ್ತಾ ತದ್ವಾಕ್ಯಾನುಸಾರೇಣ ಸರ್ವಂ ದೃಷ್ಟ್ವಾ ತತ್ರ ನಿಸ್ತಾರೋತ್ಸವೀಯಂ ಭೋಜ್ಯಮಾಸಾದಯಾಮಾಸತುಃ | 14
 ಅಥ ಕಾಲ ಉಪಸ್ಥಿತೇ ಯೇಶು ದ್ವಾರದಶಭಿಃ ಪ್ರೇರಿತೈಃ ಸಹ ಭೋಕ್ತುಮುಪವಿಶ್ಯ ಕಥಿತವಾನ್ 15 ಮಮ ದುಃಖಭೋಗಾತ್
 ಪೂರ್ವಂ ಯುಭಾಭಿಃ ಸಹ ನಿಸ್ತಾರೋತ್ಸವಸ್ಯೈತ್ಸ್ಯ ಭೋಜ್ಯಂ ಭೋಕ್ತುಂ ಮಯಾತಿವಾಇಚ್ಛಾ ಕೃತಾ | 16 ಯುಷ್ಮಾನ್ ವದಾಮಿ,
 ಯಾವತ್ಕಾಲಮ್ ಈಶ್ವರರಾಜ್ಯೇ ಭೋಜನಂ ನ ಕರಿಷ್ಯೇ ತಾವತ್ಕಾಲಮ್ ಇದಂ ನ ಭೋಕ್ಷೇ | 17 ತದಾ ಸ ಪಾನಪಾತ್ರಮಾದಾಯ
 ಈಶ್ವರಸ್ಯ ಗುಣಾನ್ ಕೀರ್ತಯಿತ್ವಾ ತೇಭ್ಯೋ ದತ್ತಾವದತ್, ಇದಂ ಗೃಹ್ಣೀತ ಯೂಯಂ ವಿಭಜ್ಯ ಪಿವತ | 18 ಯುಷ್ಮಾನ್
 ವದಾಮಿ ಯಾವತ್ಕಾಲಮ್ ಈಶ್ವರರಾಜತ್ವಸ್ಯ ಸಂಸ್ಥಾಪನಂ ನ ಭವತಿ ತಾವದ್ ದ್ರಾಕ್ಷಾಫಲರಸಂ ನ ಪಾಸ್ಯಾಮಿ | 19 ತತಃ
 ಪೂಪಂ ಗೃಹೀತ್ವಾ ಈಶ್ವರಗುಣಾನ್ ಕೀರ್ತಯಿತ್ವಾ ಭಜನ್ತ್ಯಾ ತೇಭ್ಯೋ ದತ್ತಾವದತ್, ಯುಷ್ಮದರ್ಥಂ ಸಮರ್ಪಿತಂ ಯನ್ಮಮ
 ವಪ್ಸುದಿದಂ, ಏತತ್ ಕರ್ಮ ಮಮ ಸ್ಮರಣಾರ್ಥಂ ಕುರುದ್ಧಂ | 20 ಅಥ ಭೋಜನಾನೇ ತಾದೃಶಂ ಪಾತ್ರಂ ಗೃಹೀತ್ವಾವದತ್,
 ಯುಷ್ಮತ್ಪ್ರತೇ ಪಾತಿತಂ ಯನ್ಮಮ ರಕ್ತಂ ತೇನ ನಿರ್ಣೀತನವನಿಯಮರೂಪಂ ಪಾನಪಾತ್ರಮಿದಂ | 21 ಪಶ್ಯತ ಯೋ ಮಾಂ
 ಪರಕರೇಷು ಸಮರ್ಪಯಿಷ್ಯತಿ ಸ ಮಯಾ ಸಹ ಭೋಜನಾಸನ ಉಪವಿಶತಿ | 22 ಯಥಾ ನಿರೂಪಿತಮಾಸ್ಯೇ ತದನುಸಾರೇಣಾ
 ಮನುಷ್ಯಪುತ್ರಸ್ಯ ಗತಿ ಭವಿಷ್ಯತಿ ಕಿನ್ನು ಯಸ್ತಂ ಪರಕರೇಷು ಸಮರ್ಪಯಿಷ್ಯತಿ ತಸ್ಯ ಸನ್ಯಾಪೋ ಭವಿಷ್ಯತಿ | 23 ತದಾ ತೇಷಾಂ
 ಕೋ ಜನ ಏತತ್ ಕರ್ಮ ಕರಿಷ್ಯತಿ ತತ್ ತೇ ಪರಸ್ವರಂ ಪ್ರಷ್ಟುಮಾರೇಭಿರೇ | 24 ಅಪರಂ ತೇಷಾಂ ಕೋ ಜನಃ ಶ್ರೇಷ್ಠತ್ವೇನ
 ಗಣಯಿಷ್ಯತೇ, ಅತ್ರಾರ್ಥೇ ತೇಷಾಂ ವಿವಾದೋಭವತ್ | 25 ಅಸ್ಮಾತ್ ಕಾರಣಾತ್ ಸೋವದತ್, ಅನ್ಯದೇಶೀಯಾನಾಂ
 ರಾಜಾನಃ ಪ್ರಜಾನಾಮುಪರಿ ಪ್ರಭುತ್ವಂ ಕುರ್ವನ್ತಿ ದಾರುಣಶಾಸನಂ ಕೃತ್ವಾಪಿ ತೇ ಭೂಪತಿತ್ವೇನ ವಿಖ್ಯಾತಾ ಭವನ್ತಿ ಚ | 26 ಕಿನ್ನು
 ಯುಷ್ಮಾಕಂ ತಥಾ ನ ಭವಿಷ್ಯತಿ, ಯೋ ಯುಷ್ಮಾಕಂ ಶ್ರೇಷ್ಠೋ ಭವಿಷ್ಯತಿ ಸ ಕನಿಷ್ಠವದ್ ಭವತು, ಯಶ್ಚ ಮುಖ್ಯೋ ಭವಿಷ್ಯತಿ ಸ
 ಸೇವಕವದ್ಭವತು | 27 ಭೋಜನೋಪವಿಷ್ಣುಪರಿಚಾರಕಯೋಃ ಕಃ ಶ್ರೇಷ್ಠಃ? ಯೋ ಭೋಜನಾಯೋವವಿಶತಿ ಸ ಕಿಂ ಶ್ರೇಷ್ಠೋ ನ
 ಭವತಿ? ಕಿನ್ನು ಯುಷ್ಮಾಕಂ ಮಧ್ಯೇಹಂ ಪರಿಚಾರಕಇವಾಸ್ಮಿ | 28 ಅಪರಶ್ಚ ಯುಯಂ ಮಮ ಪರೀಕ್ಷಾಕಾಲೇ ಪ್ರಥಮಮಾರಭ್ಯ
 ಮಯಾ ಸಹ ಸ್ಥಿತಾ 29 ಏತತ್ಕಾರಣಾತ್ ಪಿತ್ರಾ ಯಥಾ ಮದರ್ಥಂ ರಾಜ್ಯಮೇಕಂ ನಿರೂಪಿತಂ ತಥಾಹಮಪಿ ಯುಷ್ಮದರ್ಥಂ
 ರಾಜ್ಯಂ ನಿರೂಪಯಾಮಿ | 30 ತಸ್ಮಾನ್ ಮಮ ರಾಜ್ಯೇ ಭೋಜನಾಸನೇ ಚ ಭೋಜನಪಾನೇ ಕರಿಷ್ಯದ್ವೇ ಸಿಂಹಾಸನೇಷೂಪವಿಶ್ಯ
 ಚೇಸ್ರಾಯೇಲೀಯಾನಾಂ ದ್ವಾದಶವಂಶಾನಾಂ ವಿಚಾರಂ ಕರಿಷ್ಯದ್ವೇ | 31 ಅಪರಂ ಪ್ರಭುರವಾಚ, ಹೇ ಶಿಮೋನ್ ಪಶ್ಯ
 ತಿತಲನಾ ಧಾನ್ಯಾನೀವ ಯುಷ್ಮಾನ್ ಶೈತಾನ್ ಚಾಲಯಿತುಮ್ ಐಚ್ಛತ್, 32 ಕಿನ್ನು ತವ ವಿಶ್ವಾಸಸ್ಯ ಲೋಪೋ ಯಥಾ ನ ಭವತಿ
 ಏತತ್ ತ್ವದರ್ಥಂ ಪ್ರಾರ್ಥಿತಂ ಮಯಾ, ತ್ವನ್ನನಸಿ ಪರಿವರ್ತಿಸೇ ಚ ಭ್ರಾತೃಣಾಂ ಮನಾಂನಿ ಸ್ಥಿರೀಕುರು | 33 ತದಾ ಸೋವದತ್,
 ಹೇ ಪ್ರಭೋಹಂ ತ್ವಯಾ ಸಾರ್ಧಂ ಕಾರಾಂ ಮೃತಿಶ್ಚ ಯಾತುಂ ಮಜ್ಜಿತೋಸ್ಮಿ | 34 ತತಃ ಸ ಉವಾಚ, ಹೇ ಪಿತರ ತ್ವಾಂ ವದಾಮಿ,
 ಅದ್ಯ ಕುಕ್ಕುಟರವಾತ್ ಪೂರ್ವಂ ತ್ವಂ ಮತ್ತರಿಚಯಂ ವಾರತ್ರಯಮ್ ಅಪಹೋಷ್ಯಸೇ | 35 ಅಪರಂ ಸ ಪಪ್ರಚ್ಛ, ಯದಾ
 ಮುದ್ರಾಸಮ್ಪುಟಂ ಖಾದ್ಯಪಾತ್ರಂ ಪಾದುಕಾಶ್ಚ ವಿನಾ ಯುಷ್ಮಾನ್ ಪ್ರಾಹಿಣವಂ ತದಾ ಯುಷ್ಮಾಕಂ ಕಸ್ಯಾಪಿ ನ್ಯೂನತಾಸೀತ್?
 ತೇ ಪ್ರೋಚುಃ ಕಸ್ಯಾಪಿ ನ | 36 ತದಾ ಸೋವದತ್ ಕಿನ್ನಿದಾನೀಂ ಮುದ್ರಾಸಮ್ಪುಟಂ ಖಾದ್ಯಪಾತ್ರಂ ವಾ ಯಸ್ಯಾಸ್ಮಿ ತೇನ
 ತದ್ರೂಪಿತವ್ಯಂ, ಯಸ್ಯ ಚ ಕೃಪಾಣೋ ನಾಸ್ಮಿ ತೇನ ಸ್ವವಸ್ತ್ರಂ ವಿಕ್ರೀಯ ಸ ಕ್ಷೇತವ್ಯಃ | 37 ಯತೋ ಯುಷ್ಮಾನಹಂ ವದಾಮಿ,
 ಅಪರಾಧಿಜನ್ಯಃ ಸಾರ್ಧಂ ಗಣಿತಃ ಸ ಭವಿಷ್ಯತಿ | ಇದಂ ಯಚ್ಛಾಸ್ತ್ರೀಯಂ ವಚನಂ ಲಿಖಿತಮಸ್ಮಿ ತನ್ಮಯಿ ಫಲಿಷ್ಯತಿ ಯತೋ
 ಮಮ ಸಮ್ಪನ್ನೀಯಂ ಸರ್ವಂ ಸೇತ್ಯತಿ | 38 ತದಾ ತೇ ಪ್ರೋಚುಃ ಪ್ರಭೋ ಪಶ್ಯ ಇಮೌ ಕೃಪಾಣೌ | ತತಃ ಸೋವದದ್
 ಏತೌ ಯಥೇಷ್ಠ | 39 ಅಥ ಸ ತಸ್ಮಾದ್ಬಹಿ ಗತ್ತಾ ಸ್ವಾಚಾರಾನುಸಾರೇಣ ಜೈತುನನಾಮಾದ್ರಿಂ ಜಗಾಮ ಶಿಷ್ಯಾಶ್ಚ ತತ್ಪ್ರಶ್ನಾದ್
 ಯಯುಃ | 40 ತತೋಪಸ್ಥಾಯ ಸ ತಾನುವಾಚ, ಯಥಾ ಪರೀಕ್ಷಾಯಾಂ ನ ಪತಥ ತದರ್ಥಂ ಪ್ರಾರ್ಥಯದ್ಧಂ | 41 ಪಶ್ಯಾತ್ ಸ
 ತಸ್ಮಾದ್ ಏಕಶರಕ್ಷೇಪಾದ್ ಬಹಿ ಗತ್ತಾ ಜಾನುನೀ ಪಾತಯಿತ್ವಾ ಏತತ್ ಪ್ರಾರ್ಥಯಾಇಚ್ಛೇ, 42 ಹೇ ಪಿತ ಯದಿ ಭವಾನ್

ಸಮನ್ವತೇ ತರ್ಹಿ ಕಂಸಮೇನಂ ಮಮಾನಿಕಾದ್ ದೂರಯ ಕಿನ್ನು ಮದಿಚ್ಚಾನುರೂಪಂ ನ ತ್ವದಿಚ್ಚಾನುರೂಪಂ ಭವತು | 43
ತದಾ ತಸ್ಮೈ ಶಕ್ತಿಂ ದಾತುಂ ಸ್ವರ್ಗಿಯದೂತೋ ದರ್ಶನಂ ದದೌ | 44 ಪಶ್ಚಾತ್ ಸೋತ್ಯನ್ತಂ ಯಾತನಯಾ ವ್ಯಾಕುಲೋ ಭೂತ್ವಾ
ಪುನರ್ದೃಢಂ ಪ್ರಾರ್ಥಯಾಚ್ಛಕ್ರೇ, ತಸ್ಮಾದ್ ಬೃಹಚ್ಛೋಣಿತಬಿನ್ದವ ಇವ ತಸ್ಯ ಸ್ವೇದಬಿನ್ದವಃ ಪೃಥಿವ್ಯಾಂ ಪತಿತುಮಾರೇಭಿರೇ | 45
ಅಥ ಪ್ರಾರ್ಥನಾಶ ಉತ್ಥಾಯ ಶಿಷ್ಯಾಣಾಂ ಸಮೀಪಮೇತ್ಯ ತಾನ್ ಮನೋದುಃಖಿನೋ ನಿಧಿತಾನ್ ದೃಷ್ಟ್ವಾವದತ್ | 46 ಕುತೋ
ನಿದ್ರಾಥ್ ಪರೀಕ್ಷಾಯಾಮ್ ಅಪತನಾರ್ಥಂ ಪ್ರರ್ಥಯದ್ಧಂ | 47 ಏತತ್ಕಥಾಯಾಃ ಕಥನಕಾಲೇ ದ್ವಾದಶಶಿಷ್ಯಾಣಾಂ ಮಧ್ಯೇ
ಗಣಿತೋ ಯಿಹೂದಾನಾಮಾ ಜನತಾಸಹಿತಸ್ತೇಷಾಮ್ ಅಗ್ರೇ ಚಲಿತ್ವಾ ಯೀಶೋಶ್ಚುಮ್ನಾನಾರ್ಥಂ ತದನಿಕಮ್ ಆಯಯೌ |
48 ತದಾ ಯೀಶುರುವಾಚ, ಹೇ ಯಿಹೂದಾ ಕಿಂ ಚುಮ್ನನೇನ ಮನುಷ್ಯಪುತ್ರಂ ಪರಕರೇಷು ಸಮರ್ಪಯಸಿ? 49 ತದಾ
ಯದ್ಯದ್ ಘಟಿಷ್ಯತೇ ತದನುಮಾಯ ಸಜೆಭಿರುಕ್ತಂ, ಹೇ ಪ್ರಭೋ ವಯಂ ಕಿ ಖಜ್ನೇನ ಘಾತಯಿಷ್ಯಾಮಃ? 50 ತತ ಏಕಃ
ಕರವಾಲೇನಾಹತ್ಯ ಪ್ರಧಾನಯಾಜಕಸ್ಯ ದಾಸಸ್ಯ ದಕ್ಷಿಣಂ ಕರ್ಣಂ ಚಿಚ್ಛೇದ | 51 ಅಧೂನಾ ನಿವರ್ತಸ್ವ ಇತ್ಯುಕ್ತ್ವಾ ಯೀಶುಸ್ತಸ್ಯ
ಶ್ರುತಿಂ ಸ್ವಷ್ಟ್ವಾ ಸ್ವಸ್ಥಂ ಚಕಾರ | 52 ಪಶ್ಚಾದ್ ಯೀಶುಃ ಸಮೀಪಸ್ಥಾನ್ ಪ್ರಧಾನಯಾಜಕಾನ್ ಮಂದಿರಸ್ಯ ಸೇನಾಪತೀನ್
ಪ್ರಾಚೀನಾಂಶ್ಚ ಜಗಾದ, ಯೂಯಂ ಕೃಪಾಣಾನ್ ಯಷ್ಟೀಂಶ್ಚ ಗೃಹೀತ್ವಾ ಮಾಂ ಕಿಂ ಚೋರಂ ಧರ್ತುಮಾಯಾತಾಃ? 53
ಯದಾಹಂ ಯುಷ್ಮಾಭಿಃ ಸಹ ಪ್ರತಿದಿನಂ ಮಂದಿರೇಽತಿಷ್ಯಂ ತದಾ ಮಾಂ ಧರ್ತುಂ ನ ಪ್ರವೃತ್ತಾಃ, ಕಿನ್ವಿದಾನೀಂ ಯುಷ್ಮಾಕಂ
ಸಮಯೋನ್ಯಕಾರಸ್ಯ ಚಾಧಿಪತ್ಯಮಸ್ಮಿ | 54 ಅಥ ತೇ ತಂ ಧೃತ್ವಾ ಮಹಾಯಾಜಕಸ್ಯ ನಿವೇಶನಂ ನಿನ್ಯಃ | ತತಃ ಪಿತರೋ
ದೂರೇ ದೂರೇ ಪಶ್ಯಾದಿತ್ವಾ 55 ಬೃಹತ್ಕೋಷ್ಯಸ್ಯ ಮಧ್ಯೇ ಯತ್ರಾಗ್ನಿಂ ಜ್ವಾಲಯಿತ್ವಾ ಲೋಕಾಃ ಸಮೀತ್ಯೋಪವಿಷ್ಯಾಸ್ತತ್ರ ತೈಃ
ಸಾರ್ಧಮ್ ಉಪವಿವೇಶ | 56 ಅಥ ವಹ್ನಿಸನ್ನಿಧೌ ಸಮುಪವೇಶಕಾಲೇ ಕಾಚಿದ್ವಾಸೀ ಮನೋ ನಿವಿಶ್ಯ ತಂ ನಿರೀಕ್ಷಾವದತ್
ಪುಮಾನಯಂ ತಸ್ಯ ಸಜ್ಜೇಽಸ್ಥಾತ್ | 57 ಕಿನ್ನು ಸ ತದ್ ಅಪಹ್ನುತ್ಯಾವಾದೀತ್ ಹೇ ನಾರಿ ತಮಹಂ ನ ಪರಿಚಿನೋಮಿ | 58
ಕ್ಷಣಾನ್ತರೇಽನ್ಯಜನಸ್ತಂ ದೃಷ್ಟ್ವಾ ಬ್ರವೀತ್ ತ್ವಮಪಿ ತೇಷಾಂ ನಿಕರಸ್ಯೈಕಜನೋಸಿ | ಪಿತರಃ ಪ್ರತ್ಯುವಾಚ ಹೇ ನರ ನಾಹಮಸ್ಮಿ |
59 ತತಃ ಸಾರ್ಧದಣ್ಡದ್ವಯಾತ್ ಪರಂ ಪುನರನ್ಯೋ ಜನೋ ನಿಶ್ಚಿತ್ತ ಬಭಾಷೇ, ಏಷ ತಸ್ಯ ಸಜ್ಜೇತಿ ಸತ್ಯಂ ಯತೋಯಂ
ಗಾಲೀಲೀಯೋ ಲೋಕಃ | 60 ತದಾ ಪಿತರ ಉವಾಚ ಹೇ ನರ ತ್ವಂ ಯದ್ ವದಮಿ ತದಹಂ ಬೋದ್ಧುಂ ನ ಶಕ್ನೋಮಿ,
ಇತಿ ವಾಕ್ಯೇ ಕಥಿತಮಾತ್ರೇ ಕುಕ್ಯುಟೋ ರುರಾವ | 61 ತದಾ ಪ್ರಭುಣಾ ವ್ಯಾಧುಟ್ಟಿ ಪಿತರೇ ನಿರೀಕ್ಷಿತೇ ಕೃಕವಾಕುರವಾತ್
ಪೂರ್ವಂ ಮಾಂ ತ್ರಿರಪಹ್ನೋಷ್ಯಸೇ ಇತಿ ಪೂರ್ವೋಕ್ತಂ ತಸ್ಯ ವಾಕ್ಯಂ ಪಿತರಃ ಸ್ಮೃತ್ವಾ 62 ಬಹಿರ್ಗತ್ವಾ ಮಹಾಖೇದೇನ
ಚಕ್ರನ್ | 63 ತದಾ ಯೈ ಯೀಶುರ್ಧೃತಸ್ತೇ ತಮುಪಹಸ್ಯ ಪ್ರಹರ್ತುಮಾರೇಭಿರೇ | 64 ವಸ್ತ್ರೇಣ ತಸ್ಯ ದೃಶೌ ಬದ್ಧ್ವಾ ಕಪೋಲೇ
ಚಪೇಟಾಘಾತಂ ಕೃತ್ವಾ ಪಪ್ರಚ್ಛುಃ, ಕಸ್ತೇ ಕಪೋಲೇ ಚಪೇಟಾಘಾತಂ ಕೃತವಾನ್? ಗಣಯಿತ್ವಾ ತದ್ ವದ | 65 ತದನ್ಯತ್
ತದ್ವಿರುದ್ಧಂ ಬಹುನಿನ್ನಾವಾಕ್ಯಂ ವಕ್ತುಮಾರೇಭಿರೇ | 66 ಅಥ ಪ್ರಭಾತೇ ಸತಿ ಲೋಕಪ್ರಾಚ್ಯಃ ಪ್ರಧಾನಯಾಜಕಾ ಅಧ್ಯಾಪಕಾಶ್ಚ
ಸಭಾಂ ಕೃತ್ವಾ ಮಧ್ಯೇಸಭಂ ಯೀಶುಮಾನೀಯ ಪಪ್ರಚ್ಛುಃ, ತ್ವಮ್ ಅಭಿಷಿಕತೋಸಿ ನ ವಾಸ್ತಾನ್ ವದ | 67 ಸ ಪ್ರತ್ಯುವಾಚ,
ಮಯಾ ತಸ್ಮಿನ್ನಕ್ಷೇಪಿ ಯೂಯಂ ನ ವಿಶ್ವಸಿಷ್ಯಥ | 68 ಕಸ್ಮಿಂಶ್ಚಿದ್ವಾಕ್ಯೇ ಯುಷ್ಮಾನ್ ಪೃಷ್ಠೇಽಪಿ ಮಾಂ ನ ತದುತ್ತರಂ ವಕ್ಷ್ಯಥ ನ
ಮಾಂ ತ್ಯಕ್ತಥ ಚ | 69 ಕಿನ್ವಿತ್ತಃ ಪರಂ ಮನುಜಸುತಃ ಸರ್ವಶಕ್ತಿಮತ ಈಶ್ವರಸ್ಯ ದಕ್ಷಿಣೇ ಪಾರ್ಶ್ವೇ ಸಮುಪವೇಕ್ಷತಿ | 70 ತತಸ್ತೇ
ಪಪ್ರಚ್ಛುಃ, ತಿಹ ತ್ವಮೀಶ್ವರಸ್ಯ ಪುತ್ರಃ? ಸ ಕಥಯಾಮಾಸ, ಯೂಯಂ ಯಥಾರ್ಥಂ ವದಥ ಸ ಏವಾಹಂ | 71 ತದಾ ತೇ
ಸರ್ವೇ ಕಥಯಾಮಾಸುಃ, ತಿಹ ಸಾಕ್ಷೇಽನ್ಯಸ್ಮಿನ್ ಅಸ್ಮಾಕಂ ಕಿಂ ಪ್ರಯೋಜನಂ? ಅಸ್ಯ ಸ್ವಮುಖಾದೇವ ಸಾಕ್ಷಂ ಪ್ರಾಪ್ತಮ್ |

23 ತತಃ ಸಭಾಸ್ಥಾಃ ಸರ್ವಲೋಕಾ ಉತ್ಥಾಯ ತಂ ಪೀಲಾತಸಮ್ನುಖಂ ನೀತ್ವಾಪ್ರೋದ್ಯ ವಕ್ತುಮಾರೇಭಿರೇ, 2 ಸ್ವಮುಭಿಷಿಕ್ತಂ
ರಾಜಾನಂ ವದನ್ತಂ ಕೈಮರರಾಜಾಯ ಕರದಾನಂ ನಿಷೇಧನ್ತಂ ರಾಜ್ಯವಿಪರ್ಯಯಂ ಕುರ್ತುಂ ಪ್ರವರ್ತಮಾನಮ್
ಏನ ಪ್ರಾಪ್ತಾ ವಯಂ | 3 ತದಾ ಪೀಲಾತಸ್ತಂ ಪೃಷ್ಠವಾನ್ ತ್ವಂ ಕಿಂ ಯಿಹೂದೀಯಾನಾಂ ರಾಜಾ? ಸ ಪ್ರತ್ಯುವಾಚ ತ್ವಂ
ಸತ್ಯಮುಕ್ತವಾನ್ | 4 ತದಾ ಪೀಲಾತಃ ಪ್ರಧಾನಯಾಜಕಾದಿಲೋಕಾನ್ ಜಗಾದ್, ಅಹಮೇತಸ್ಯ ಕಮಪ್ಪಪರಾಧಂ ನಾಪ್ತವಾನ್ |
5 ತತಸ್ತೇ ಪುನಃ ಸಾಹಮಿನೋ ಭೂತ್ವಾವದನ್, ಏಷ ಗಾಲೀಲ ಏತತ್ಕ್ಲಾನಪರ್ಯನ್ತೇ ಸರ್ವಸ್ಮಿನ್ ಯಿಹೂದಾದೇಶೇ
ಸರ್ವಾಲ್ಲೋಕಾನುಪದಿಶ್ಯ ಕುಪ್ರಪ್ತುತಿಂ ಗ್ರಾಹೀತವಾನ್ | 6 ತದಾ ಪೀಲಾತೋ ಗಾಲೀಲಪ್ರದೇಶಸ್ಯ ನಾಮ ಶ್ರುತ್ವಾ ಪಪ್ರಚ್ಛ,
ಕಿಮಯಂ ಗಾಲೀಲೀಯೋ ಲೋಕಃ? 7 ತತಃ ಸ ಗಾಲೀಲ್ವದೇಶೀಯಹೇರೋದ್ರಾಜಸ್ಯ ತದಾ ಸ್ಥಿತೇಸ್ತಸ್ಯ ಸಮೀಪೇ ಯೀಶುಂ
ಪ್ರೇಷಯಾಮಾಸ | 8 ತದಾ ಹೇರೋದ್ ಯೀಶುಂ ವಿಲೋಕ್ಯ ಸನ್ತುತೋಷ, ಯತಃ ಸ ತಸ್ಯ ಬಹುವೃತ್ತಾನ್ಶ್ರವಣಾತ್ ತಸ್ಯ

ಕಿಚ್ಚಿಡದಾಶ್ಚರ್ಯಕರ್ಮ ಪಶ್ಚತಿ ಇತ್ಯಾಶಾಂ ಕೃತ್ವಾ ಬಹುಕಾಲಮಾರಭ್ಯ ತಂ ದ್ರಷ್ಟುಂ ಪ್ರಯಾಸಂ ಕೃತವಾನ್ | 9 ತಸ್ಮಾತ್ ತಂ
 ಬಹುಕಥಾಃ ಪಪ್ರಚ್ಛ ಕಿನ್ನು ಸ ತಸ್ಯ ಕಸ್ಯಾಪಿ ವಾಕ್ಯಸ್ಯ ಪ್ರತ್ಯುತ್ತರಂ ನೋವಾಚ | 10 ಅಥ ಪ್ರಧಾನಯಾಜಕಾ ಅಧ್ಯಾಪಕಾಶ್ಚ
 ಪ್ರೋಕ್ಷಿಷ್ಣಂತಃ ಸಾಹಸೇನ ತಮಪವದಿತುಂ ಪ್ರಾರೇಭಿರೇ | 11 ಹೇರೋದ್ ತಸ್ಯ ಸೇನಾಗಣಶ್ಚ ತಮವಜ್ಞಾಯ ಉಪಹಾಸತ್ವೇನ
 ರಾಜವಸ್ತ್ರಂ ಪರಿಧಾಪ್ಯ ಪುನಃ ಪೀಲಾತಂ ಪ್ರತಿ ತಂ ಪ್ರಾಹಿಣೋತ್ | 12 ಪೂರ್ವಂ ಹೇರೋದ್ವೀಲಾತಯೋಃ ಪರಸ್ಪರಂ ವೈರಭಾವ
 ಆಸೀತ್ ಕಿನ್ನು ತದ್ವಿನೇ ದ್ವಯೋ ಮೇಲನಂ ಜಾತಮ್ | 13 ಪಶ್ಚಾತ್ ಪೀಲಾತಃ ಪ್ರಧಾನಯಾಜಕಾನ್ ಶಾಸಕಾನ್ ಲೋಕಾಂಶ್ಚ
 ಯುಗಪದಾಹೂಯ ಭಭಾಷೇ, 14 ರಾಜ್ಯವಿಪರ್ಯಯಕಾರಕೋಯಮ್ ಇತ್ಯುಕ್ತ್ವಾ ಮನುಷ್ಯಮೇನಂ ಮಮ ನಿಕಟಮಾನ್ಯೈಷ್ಠ
 ಕಿನ್ನು ಪಶ್ಯತ ಯುಷ್ಮಾಕಂ ಸಮಕ್ಷಮ್ ಅಸ್ಯ ವಿಚಾರಂ ಕೃತ್ವಾಪಿ ಪ್ರೋಕ್ತಾಪವಾದಾನುರೂಪೇಣಾಸ್ಯ ಕೋಪ್ಯಪರಾಧಃ ಸಪ್ರಮಾಣೋ
 ನ ಜಾತಃ, 15 ಯೂಯಂಞು ಹೇರೋದಃ ಸನ್ನಿಧೌ ಪ್ರೇಷಿತಾ ಮಯಾ ತತ್ರಾಸ್ಯ ಕೋಪ್ಯಪರಾಧಸ್ತೇನಾಪಿ ನ ಪ್ರಾಪ್ತಃ | ಪಶ್ಯತಾನೇನ
 ವಧಹೇತುಕಂ ಕಿಮಪಿ ನಾಪರಾಧಂ | 16 ತಸ್ಮಾದೇನಂ ತಾಡಯಿತ್ವಾ ವಿಹಾಸ್ಯಾಮಿ | 17 ತತೋತ್ಸವೇ ತೇಷಾಮೇಕೋ
 ಮೋಚಯಿತವ್ಯಃ | 18 ಇತಿ ಹೇರೋಸ್ತೇ ಪ್ರೋಚ್ಛೈರೇಕದಾ ಪ್ರೋಚುಃ, ಏನಂ ದೂರೀಕೃತ್ಯ ಬರಬ್ಬಾನಾಮಾನಂ ಮೋಚಯ | 19
 ಸ ಬರಬ್ಬಾನಗರ ಉಪಪ್ಪವವಧಾಪರಾಧಾಭ್ಯಾಂ ಕಾರಾಯಾಂ ಬದ್ಧ ಆಸೀತ್ | 20 ಕಿನ್ನು ಪೀಲಾತೋ ಯೇಶುಂ ಮೋಚಯಿತುಂ
 ವಾಞ್ಞನ್ ಪುನಸ್ತಾನವಾಚ | 21 ತಥಾಪ್ಯೇನಂ ಕ್ರಶೇ ವ್ಯಧ ಕ್ರಶೇ ವ್ಯಧೇತಿ ವದನ್ತಸ್ತೇ ರುರುವುಃ | 22 ತತಃ ಸ ತ್ಮತೀಯವಾರಂ
 ಜಗಾದ ಕುತಃ? ಸ ಕಿಂ ಕರ್ಮ ಕೃತವಾನ್? ನಾಹಮಸ್ಯ ಕಮಪಿ ವಧಾಪರಾಧಂ ಪ್ರಾಪ್ತಃ ಕೇವಲಂ ತಾಡಯಿತ್ವಾಮುಂ ತ್ಯಜಾಮಿ |
 23 ತಥಾಪಿ ತೇ ಪುನರೇನಂ ಕ್ರಶೇ ವ್ಯಧ ಇತ್ಯುಕ್ತ್ವಾ ಪ್ರೋಚ್ಛೈರ್ದೃಢಂ ಪ್ರಾರ್ಥಯಾಞ್ಞಿರೇ; 24 ತತಃ ಪ್ರಧಾನಯಾಜಕಾದೀನಾಂ
 ಕಲರವೇ ಪ್ರಬಲೇ ಸತಿ ತೇಷಾಂ ಪ್ರಾರ್ಥನಾರೂಪಂ ಕರ್ತುಂ ಪೀಲಾತ ಆದಿದೇಶ | 25 ರಾಜದ್ರೋಹವಧಯೋರಪರಾಧೇನ
 ಕಾರಾಸ್ಥಂ ಯಂ ಜನಂ ತೇ ಯಯಾಚಿರೇ ತಂ ಮೋಚಯಿತ್ವಾ ಯೇಶುಂ ತೇಷಾಮಿಚ್ಛಾಯಾಂ ಸಮಾರ್ಪಯತ್ | 26
 ಅಥ ತೇ ಯೇಶುಂ ಗೃಹೀತ್ವಾ ಯಾನ್ವಿ, ಏತರ್ಹಿ ಗ್ರಾಮಾದಾಗತಂ ಶಿಮೋನನಾಮಾನಂ ಕುರೀಣೀಯಂ ಜನಂ ಧೃತ್ವಾ
 ಯೇಶೋಃ ಪಶ್ಚಾನ್ನೇತುಂ ತಸ್ಯ ಸ್ಥನ್ನೇ ಕ್ರಶಮರ್ಪಯಾಮಾಸುಃ | 27 ತತೋ ಲೋಕಾರಣ್ಯಮಧ್ಯೇ ಬಹುಸ್ತ್ರಿಯೋ ರುದತ್ಯೋ
 ವಿಲಪನ್ಶಶ್ಚ ಯೇಶೋಃ ಪಶ್ಚಾದ್ ಯಯುಃ | 28 ಕಿನ್ನು ಸ ವ್ಯಾಘುಟ್ಟ್ಯ ತಾ ಉವಾಚ, ಹೇ ಯಿರೂಶಾಲಮೋ ನಾಯ್ಕೋ
 ಯುಯಂ ಮದರ್ಥಂ ನ ರುದಿತ್ವಾ ಸ್ವಾರ್ಥಂ ಸ್ವಾಪತ್ಯಾರ್ಥಂ ರುದಿತಿ; 29 ಪಶ್ಯತ ಯಃ ಕದಾಪಿ ಗರ್ಭವತ್ಯೋ ನಾಭವನ್ ಸ್ತನ್ಯಂಞು
 ನಾಪಾಯಯನ್ ತಾದೃಶೀ ವರ್ಣ್ಯಾ ಯದಾ ಧನ್ಯಾ ವಕ್ಷ್ಯನ್ತಿ ಸ ಕಾಲ ಆಯಾತಿ | 30 ತದಾ ಹೇ ಶೈಲಾ ಅಸ್ಮಾಕಮುಪರಿ
 ಪತತ, ಹೇ ಉಪಶೈಲಾ ಅಸ್ಮಾನಾಚ್ಚಾದಯತ ಕಥಾಮೀದೃಶೀಂ ಲೋಕಾ ವಕ್ಷ್ಯನ್ತಿ | 31 ಯತಃ ಸತೇಜಸಿ ಶಾಖಿನಿ ಚೇದೇತದ್
 ಘಟಿತೇ ತರ್ಹಿ ಶುಷ್ಕಶಾಖಿನಿ ಕಿಂ ನ ಘಟಿಷ್ಯತೇ? 32 ತದಾ ತೇ ಹನ್ತುಂ ದ್ವಾವಪರಾಧಿನೌ ತೇನ ಸಾರ್ಧಂ ನಿನ್ಯುಃ | 33 ಅಪರಂ
 ಶಿರಃಕಪಾಲನಾಮಕಸ್ಮಾನಂ ಪ್ರಾಪ್ಯ ತಂ ಕ್ರಶೇ ವಿವಿಧುಃ; ತದ್ವಯೋರಪರಾಧಿನೋರೇಕಂ ತಸ್ಯ ದಕ್ಷಿಣೋ ತದನ್ಯಂ ವಾಮೇ
 ಕ್ರಶೇ ವಿವಿಧುಃ | 34 ತದಾ ಯೇಶುರಕಥಯತ್, ಹೇ ಪಿತರೇತಾನ್ ಕ್ಷಮಸ್ವ ಯತ ಏತೇ ಯತ್ ಕರ್ಮ ಕುರ್ವನ್ತಿ ತನ್ ನ ವಿದುಃ;
 ಪಶ್ಚಾತ್ತೇ ಗುಟಿಕಾಪಾತಂ ಕೃತ್ವಾ ತಸ್ಯ ವಸ್ತ್ರಾಣಿ ವಿಭಜ್ಯ ಜಗ್ಮುಃ | 35 ತತ್ರ ಲೋಕಸಂಘಸ್ತಿಷ್ಠನ್ ದದರ್ಶ; ತೇ ತೇಷಾಂ ಶಾಸಕಾಶ್ಚ
 ತಮಪಹಸ್ಯ ಜಗಮುಃ, ಏಷ ಇತರಾನ್ ರಕ್ಷಿತವಾನ್ ಯದೀಶ್ವರೇಣಾಭಿರುಚಿತೋ ಽಭಿಷಿಕ್ತಸ್ತಾತಾ ಭವತಿ ತರ್ಹಿ ಸ್ವಮಧುನಾ
 ರಕ್ಷತು | 36 ತದನ್ಯಃ ಸೇನಾಗಣಾ ಏತ್ಯ ತಸ್ಮೈ ಅಮ್ಲರಸಂ ದತ್ತಾ ಪರಿಹಸ್ಯ ಪ್ರೋವಾಚ, 37 ಚೇತ್ತ್ವಂ ಯಿಹೂದೀಯಾನಾಂ
 ರಾಜಾಸಿ ತರ್ಹಿ ಸ್ವಂ ರಕ್ಷ | 38 ಯಿಹೂದೀಯಾನಾಂ ರಾಜೇತಿ ವಾಕ್ಯಂ ಯೂನಾನೀಯರೋಮೀಯೇಬ್ರೀಯಾಕ್ಷರೈ ಲಿಖಿತಂ
 ತಚ್ಚಿರಸ ಊರ್ಧ್ವೇಽಸ್ಥಾಪ್ಯತ | 39 ತದೋಭಯಪಾರ್ಶ್ವಯೋ ವಿಫದ್ಧೌ ಯಾವಪರಾಧಿನೌ ತಯೋರೇಕಸ್ತಂ ವಿನ್ವಿನ್ತ್ಯ ಬಭಾಷೇ,
 ಚೇತ್ತ್ವಮ್ ಅಭಿಷಿಕ್ತೋಸಿ ತರ್ಹಿ ಸ್ವಮಾವಾಞ್ಞ ರಕ್ಷ | 40 ಕಿನ್ತ್ವನ್ಯಸ್ತಂ ತರ್ಜಯಿತ್ವಾವದತ್, ಈಶ್ವರಾತ್ಮವ ಕಿಚ್ಛಿದಪಿ ಭಯಂ ನಾಸ್ತಿ
 ಕಿಂ? ತ್ವಮಪಿ ಸಮಾನದಣ್ಣೋಸಿ, 41 ಯೋಗ್ಯಪಾತ್ರೇ ಆವಾಂ ಸ್ವಸ್ತಕರ್ಮಣಾಂ ಸಮುಚಿತಫಲಂ ಪ್ರಾಪ್ನುಃ ಕಿನ್ತ್ವನೇನ ಕಿಮಪಿ
 ನಾಪರಾಧಂ | 42 ಅಥ ಸ ಯೇಶುಂ ಜಗಾದ ಹೇ ಪ್ರಭೇ ಭವಾನ್ ಸ್ವರಾಜ್ಯಪ್ರವೇಶಕಾಲೇ ಮಾಂ ಸ್ಮರತು | 43 ತದಾ ಯೇಶುಃ
 ಕಥಿತವಾನ್ ತ್ವಾಂ ಯಥಾರ್ಥಂ ವದಾಮಿ ತ್ವಮದ್ಯೈವ ಮಯಾ ಸಾರ್ಧಂ ಪರಲೋಕಸ್ಯ ಸುಖಿಸ್ಥಾನಂ ಪ್ರಾಪ್ಸ್ಯಸಿ | 44 ಅಪರಂಞು
 ದ್ವಿತೀಯಯಾಮಾತ್ ತ್ಮತೀಯಯಾಮಪರ್ಯಂತಂ ರವೇಸ್ತೇಜಸೋನ್ವರ್ಹಿತತ್ಯಾತ್ ಸರ್ವದೇಶೋಽನ್ತಕಾರೇಣಾವ್ಯತೋ 45
 ಮನ್ದಿರಸ್ಯ ಯವನಿಕಾ ಚ ಛಿದ್ರಮಾನಾ ದ್ವಿಧಾ ಬಭೂವ | 46 ತತೋ ಯೇಶುರುಚ್ಚೈರುವಾಚ, ಹೇ ಪಿತ ಮಮತಾನ್ತಾಂ ತವ
 ಕರೇ ಸಮರ್ಪಯೇ, ಇತ್ಯುಕ್ತ್ವಾ ಸ ಪ್ರಾಣಾನ್ ಜಹೌ | 47 ತದೈತಾ ಘಟಿನಾ ದ್ಯುಷ್ಣಾಶ್ಚ ತಸೇನಾಪತಿರೀಶ್ವರಂ ಧನ್ಯಮುಕ್ತ್ವಾ
 ಕಥಿತವಾನ್ ಅಯಂ ನಿತಾನ್ತಂ ಸಾಧುಮನುಷ್ಯ ಆಸೀತ್ | 48 ಅಥ ಯಾವನ್ನೋ ಲೋಕಾ ದ್ರಷ್ಟುಮ್ ಆಗತಾಸ್ತೇ ತಾ

ಘಟನಾ ದೃಷ್ಟಿ ವಕ್ಷುಸು ಕರಾಘಾತಂ ಕೃತ್ವಾ ವ್ಯಾಚುಟ್ಟ ಗತಾಃ | 49 ಯೀಶೋ ಜ್ಞಾತಯೋ ಯಾ ಯಾ ಯೋಷಿತಶ್ಚ
 ಗಾಲೀಲಸ್ತೇನ ಸಾರ್ಥಮಾಯಾತಾಸ್ತಾ ಅಪಿ ದೂರೇ ಸ್ಥಿತ್ವಾ ತತ್ ಸರ್ವಂ ದದೃಶುಃ | 50 ತದಾ ಯಿಹೂದೀಯಾನಾಂ ಮನ್ತ್ರಣಾಂ
 ಕ್ರಿಯಾಇಶ್ವಸಮ್ಮನ್ಯಮಾನ ಈಶ್ವರಸ್ಯ ರಾಜತ್ವಮ್ ಅಪೇಕ್ಷಮಾಣೋ 51 ಯಿಹೂದಿದೇಶೀಯೋ 5ರಮಥೀಯನಗರೀಯೋ
 ಯೂಷಘ್ನಾಮಾ ಮನ್ವೀ ಭದ್ರೋ ಧಾರ್ಮಿಕಶ್ಚ ಪುಮಾನ್ 52 ಪೀಲಾತಾನ್ವಿಕಂ ಗತ್ವಾ ಯೀಶೋ ದೇಹಂ ಯಯಾಚೇ | 53
 ಪಶ್ಚಾದ್ ವಪುರವರೋಹ್ಯ ವಾಸಸಾ ಸಂವೇಷ್ಟ್ಯ ಯತ್ರ ಕೋಪಿ ಮಾನುಷೋ ನಾಸ್ಥಾಪ್ಯತ ತಸ್ಮಿನ್ ಶೈಲೇ ಸ್ವಾತೇ ಶ್ರುಶಾನೇ
 ತದಸ್ಥಾಪಯತ್ | 54 ತದ್ವಿನಮಾಯೋಜನೀಯಂ ದಿನಂ ವಿಶ್ರಾಮವಾರಶ್ಚ ಸಮೀಪಃ | 55 ಅಪರಂ ಯೀಶುನಾ ಸಾರ್ಥಂ
 ಗಾಲೀಲ ಆಗತಾ ಯೋಷಿತಃ ಪಶ್ಚಾದಿತ್ವಾ ಶ್ರುಶಾನೇ ತತ್ರ ಯಥಾ ವಪುಃ ಸ್ಥಾಪಿತಂ ತಚ್ಚ ದೃಷ್ಟ್ವಾ 56 ಪ್ಯಾಚುಟ್ಟ ಸುಗನ್ನಿದವ್ಯತೈಲಾನಿ
 ಕೃತ್ವಾ ವಿಧಿವದ್ ವಿಶ್ರಾಮವಾರೇ ವಿಶ್ರಾಮಂ ಚಕ್ರುಃ |

24 ಅಥ ಸಪ್ತಾಹಪ್ರಥಮದಿನೇ 5ತಿಪ್ರತ್ಯೂಷೇ ತಾ ಯೋಷಿತಃ ಸಮ್ಪಾದಿತಂ ಸುಗನ್ನಿದವ್ಯಂ ಗೃಹೀತ್ವಾ ತದನ್ಯಾಭಿಃ ಕಿಯತೀಭಿಃ
 ಸ್ತ್ರೀಭಿಃ ಸಹ ಶ್ರುಶಾನಂ ಯಯುಃ | 2 ಕಿನ್ತು ಶ್ರುಶಾನದ್ವಾರಾತ್ ಪಾಷಾಣಮಪಸಾರಿತಂ ದೃಷ್ಟ್ವಾ 3 ತಾಃ ಪ್ರವಿಶ್ಯ
 ಪ್ರಭೋ ದೇಹಮಪ್ರಾಪ್ಯ 4 ವ್ಯಾಕುಲಾ ಭವನ್ನಿ ಏತರ್ಹಿ ತೇಜೋಮಯವಸ್ತ್ರಾನ್ವಿತೌ ದ್ವೌ ಪುರುಷೌ ತಾಸಾಂ ಸಮೀಪೇ
 ಸಮುಪಸ್ಥಿತೌ 5 ತಸ್ಮಾತ್ತಾಃ ಶಬ್ದಾಯುಕ್ತಾ ಭೂಮಾವಧೋಮುಖ್ಯಸ್ಯಸ್ಥಃ | ತದಾ ತೌ ತಾ ಊಚತು ಮೃತಾನಾಂ ಮಧ್ಯೇ
 ಜೀವನ್ತಂ ಕುತೋ ಮೃಗಯಥ್? 6 ಸೋತ್ರ ನಾಸ್ತಿ ಸ ಉದಸ್ಥಾತ್ | 7 ಪಾಪಿನಾಂ ಕರೇಷು ಸಮರ್ಪಿತೇನ ಕ್ರುಶೇ ಹತೇನ
 ಚ ಮನುಷ್ಯಪುತ್ರೇಣ ತೃತೀಯದಿವಸೇ ಶ್ರುಶಾನಾದುತ್ಥಾತವ್ಯಮ್ ಇತಿ ಕಥಾಂ ಸ ಗಲೀಲಿ ತಿಷ್ಠನ್ ಯುಷ್ಕಭ್ಯಂ ಕಥಿತವಾನ್
 ತಾಂ ಸ್ಮರತ | 8 ತದಾ ತಸ್ಯ ಸಾ ಕಥಾ ತಾಸಾಂ ಮನಃಸು ಜಾತಾ | 9 ಅನನ್ತರಂ ಶ್ರುಶಾನಾದ್ ಗತ್ವಾ ತಾ ಏಕಾದಶತಿಷ್ಠಾದಿಭ್ಯಃ
 ಸರ್ವೇಭ್ಯಸ್ತಾಂ ವಾರ್ತಾಂ ಕಥಯಾಮಾಸುಃ | 10 ಮಗ್ದಲೀನೀಮರಿಯಮ್, ಯೋಹನಾ, ಯಾಕೂಬೋ ಮಾತಾ ಮರಿಯಮ್
 ತದನ್ಯಾಃ ಸಜ್ಜಿನ್ಯೋ ಯೋಷಿತಶ್ಚ ಪ್ರೇರಿತೇಭ್ಯ ಏತಾಃ ಸರ್ವಾ ವಾರ್ತಾಃ ಕಥಯಾಮಾಸುಃ 11 ಕಿನ್ತು ತಾಸಾಂ ಕಥಾಮ್
 ಅನರ್ಥಕಾಖ್ಯಾನಮಾತ್ರಂ ಬುದ್ಧ್ವಾ ಕೋಪಿ ನ ಪ್ರತ್ಯೈತ್ | 12 ತದಾ ಪಿತರ ಉತ್ಥಾಯ ಶ್ರುಶಾನಾನ್ವಿಕಂ ದಧಾವ, ತತ್ರ ಚ ಪ್ರಹ್ಲೋ
 ಭೂತ್ವಾ ಪಾಶ್ಚೈಕಸ್ಥಾಪಿತಂ ಕೇವಲಂ ವಸ್ತ್ರಂ ದದರ್ಶ; ತಸ್ಮಾದಾಶ್ಚಯ್ಯಂ ಮನ್ಯಮಾನೋ ಯದಘಟಿತ ತನ್ನನಸಿ ವಿಚಾರಯನ್
 ಪ್ರತಸ್ತೇ | 13 ತಸ್ಮಿನ್ಯೇವ ದಿನೇ ದ್ವೌ ಶಿಯೌ ಯಿರೂಶಾಲಮಶ್ರುತುಷ್ಯೋಶಾನ್ವರಿತಮ್ ಇಮ್ಮಾಯುಗ್ರಾಮಂ ಗಚ್ಛಂತೌ 14 ತಾಸಾಂ
 ಘಟನಾನಾಂ ಕಥಾಮಕಥಯತಾಂ 15 ತಯೋರಾಲಾಪವಿಚಾರಯೋಃ ಕಾಲೇ ಯೀಶುರಾಗತ್ಯ ತಾಭ್ಯಾಂ ಸಹ ಜಗಾಮ 16
 ಕಿನ್ತು ಯಥಾ ತೌ ತಂ ನ ಪರಿಚಿನ್ತುತಸ್ತದರ್ಥಂ ತಯೋ ದ್ಯಷ್ಟಿಃ ಸಂರುದ್ಧಾ | 17 ಸ ತೌ ಪೃಷ್ಟವಾನ್ ಯುವಾಂ ವಿಷಣ್ಣೌ ಕಿಂ
 ವಿಚಾರಯಂತೌ ಗಚ್ಛಥಃ? 18 ತತಸ್ತಯೋಃ ಕ್ಷಿಯಪಾನಾಮಾ ಪ್ರತ್ಯುವಾಚ ಯಿರೂಶಾಲಮಪುರೇ5ಧುನಾ ಯಾನ್ಯಘಟಿನ್ತ ತ್ವಂ
 ಕೇವಲವಿದೇಶೀ ಕಿಂ ತದ್ವೃತ್ತಾನ್ತಂ ನ ಜಾನಾಸಿ? 19 ಸ ಪಪ್ರಚ್ಛ ಕಾ ಘಟಿನಾಃ? ತದಾ ತೌ ವಕ್ತುಮಾರೇಭಾತೇ ಯೀಶುನಾಮಾ
 ಯೋ ನಾಸರತೀಯೋ ಭವಿಷ್ಯದ್ವಾದೀ ಈಶ್ವರಸ್ಯ ಮಾನುಷಾಣಾಙ್ಕ ಸಾಕ್ಷಾತ್ ವಾಕ್ಯೇ ಕರ್ಮಣಿ ಚ ಶಕ್ತಿಮಾನಾಸೀತ್ 20 ತಮ್
 ಅಸ್ಥಾಕಂ ಪ್ರಧಾನಯಾಜಕಾ ವಿಚಾರಕಾಶ್ಚ ಕೇನಾಪಿ ಪ್ರಕಾರೇಣ ಕ್ರುಶೇ ವಿದ್ವಾ ತಸ್ಯ ಪ್ರಾಣಾನಾಶಯನ್ ತದೀಯಾ ಘಟಿನಾಃ;
 21 ಕಿನ್ತು ಯ ಇಸ್ರಾಯೇಲೀಯಲೋಕಾನ್ ಉದ್ಧಾರಯಿಷ್ಯತಿ ಸ ಏವಾಯಮ್ ಇತ್ಯಾಶಾಸ್ತಾಭಿಃ ಕೃತಾ | ತದ್ಯಥಾ ತಥಾಸ್ತು ತಸ್ಯಾ
 ಘಟನಾಯಾ ಅಧ್ಯ ದಿನತ್ರಯಂ ಗತಂ | 22 ಅಧಿಕನ್ವಸ್ಥಾಕಂ ಸಜ್ಜಿನೀನಾಂ ಕಿಯತ್ಕ್ರೀಣಾಂ ಮುಖೇಭ್ಯೋ5ಸಮ್ಯವವಾಕ್ಯಮಿದಂ
 ಶ್ರುತಂ; 23 ತಾಃ ಪ್ರತ್ಯೂಷೇ ಶ್ರುಶಾನಂ ಗತ್ವಾ ತತ್ರ ತಸ್ಯ ದೇಹಮ್ ಅಪ್ರಾಪ್ಯ ವ್ಯಾಘುಟ್ಟೇತ್ಯಾ ಪೋಕ್ಷವತ್ಯಃ ಸ್ವರ್ಗೀಸದೂತೌ
 ದೃಷ್ಟಾವಸ್ಥಾಭಿಸ್ತೌ ಚಾವಾದಿಷ್ಟಾಂ ಸ ಜೀವಿತವಾನ್ | 24 ತತೋಸ್ಥಾಕಂ ಕೈಶೈತ್ ಶ್ರುಶಾನಮಗಮ್ಯತ ತೇ5ಪಿ ಸ್ತ್ರೀಣಾಂ
 ವಾಕ್ಯಾನುರೂಪಂ ದೃಷ್ಟವನ್ತಃ ಕಿನ್ತು ತಂ ನಾಪಶ್ಯನ್ | 25 ತದಾ ಸ ತಾವುವಾಚ, ಹೇ ಅಬೋಧೌ ಹೇ ಭವಿಷ್ಯದ್ವಾದಿಭಿರುಕ್ತವಾಕ್ಯಂ
 ಪ್ರತ್ಯೇತುಂ ವಿಲಮ್ಬಮಾನ್; 26 ಏತತ್ಸರ್ವದುಃಖಂ ಭುಕ್ತ್ವಾ ಸ್ವಭೂತಿಪ್ರಾಪ್ತಿಃ ಕಿಂ ಖೀಷ್ಟಸ್ಯ ನ ನ್ಯಾಯ್ಯಾ? 27 ತತಃ ಸ
 ಮೂಸಾಗನ್ತಮಾರಭ್ಯ ಸರ್ವಭವಿಷ್ಯದ್ವಾದಿನಾಂ ಸರ್ವಶಾಸ್ತ್ರೀ ಸ್ತಸ್ಮಿನ್ ಲಿಖಿತಾಖ್ಯಾನಾಭಿಪ್ರಾಯಂ ಬೋಧಯಾಮಾಸ | 28 ಅಥ
 ಗಮ್ಯಗ್ರಾಮಾಭ್ಯುರ್ಗಂ ಪ್ರಾಪ್ಯ ತೇನಾಗ್ರೇ ಗಮನಲಕ್ಷಣೇ ದರ್ಶಿತೇ 29 ತೌ ಸಾಧಯಿತ್ವಾವದತಾಂ ಸಹಾವಾಭ್ಯಾಂ ತಿಷ್ಠ ದಿನೇ
 ಗತೇ ಸತಿ ರಾತ್ರಿರಭೂತ್; ತತಃ ಸ ತಾಭ್ಯಾಂ ಸಾರ್ಥಂ ಸ್ಥಾತುಂ ಗೃಹಂ ಯಯೌ | 30 ಪಶ್ಚಾದ್ಯೋಜನೀಯವವೇಶಕಾಲೇ ಸ
 ಪೂಪಂ ಗೃಹೀತ್ವಾ ಈಶ್ವರಗುಣಾನ್ ಜಗಾದ ತಙ್ಕ ಭಂಕ್ತ್ವಾ ತಾಭ್ಯಾಂ ದದೌ | 31 ತದಾ ತಯೋ ದ್ಯಷ್ಟಿ ಪ್ರಸನ್ನಾಯಾಂ ತಂ
 ಪ್ರತ್ಯಭಿಜ್ಞತುಃ ಕಿನ್ತು ಸ ತಯೋಃ ಸಾಕ್ಷಾದನ್ವರ್ಧದೇ | 32 ತತಸ್ತೌ ಮಿಥೋಭಿಧಾತುಮ್ ಆರಬ್ಧವನ್ತೌ ಗಮನಕಾಲೇ ಯದಾ

ಕಥಾಮಕಥಯತ್ ಶಾಸ್ತ್ರಾರ್ಥಜ್ಞಬೋಧಯತ್ ತದಾವಯೋ ಬುರ್ಧ್ನಿಃ ಕಿಂ ನ ಪ್ರಾಜ್ಞಲತ್? 33 ತೌ ತತ್ಕ್ಷಣಾದುತ್ತಾಯ
 ಯಿರೂಶಾಲಮಪುರಂ ಪ್ರತ್ಯಾಯಯತುಃ, ತತ್ನಾನೇ ಶಿಷ್ಯಾಣಾಮ್ ಏಕಾದಶಾನಾಂ ಸಜ್ಜಿನಾಞ್ಚ ದರ್ಶನಂ ಚಾತಂ | 34 ತೇ
 ಪ್ರೋಚುಃ ಪ್ರಭುರುದತಿಷ್ಠದ್ ಇತಿ ಸತ್ಯಂ ಶಿಮೋನೇ ದರ್ಶನಮದಾಚ್ಚ | 35 ತತಃ ಪಥಃ ಸರ್ವ್ವಘಟನಾಯಾಃ ಪೂಪಭಿಜ್ಞನೇನ
 ತತ್ಪರಿಚಯಸ್ಯ ಚ ಸರ್ವ್ವವೃತ್ತಾನ್ತಂ ತೌ ವಕ್ತುಮಾರೋಭಾತೇ | 36 ಇತ್ಯಂ ತೇ ಪರಸ್ಪರಂ ವದನ್ತಿ ತತ್ಕಾಲೇ ಯೀಶುಃ ಸ್ವಯಂ
 ತೇಷಾಂ ಮಧ್ಯ ಪ್ರೋತ್ಥಯ ಯುಷ್ಮಾಕಂ ಕಲ್ಯಾಣಂ ಭೂಯಾದ್ ಇತ್ಯುವಾಚ, 37 ಕಿನ್ತು ಭೂತಂ ಪಶ್ಯಾಮ ಇತ್ಯನುಮಾಯ ತೇ
 ಸಮುದ್ಧಿವಿಜಿರೇ ತ್ರೇಷುಶ್ಚ | 38 ಸ ಉವಾಚ, ಕುತೋ ದುಃಖಿತಾ ಭವಥ? ಯುಷ್ಮಾಕಂ ಮನಃಸು ಸನ್ನೇಹ ಉದೇತಿ ಚ ಕುತಃ?
 39 ಏಷೋಹಂ, ಮಮ ಕರೌ ಪಶ್ಯತ ವರಂ ಸ್ಪಷ್ಟಾನ್ವ ಪಶ್ಯತ, ಮಮ ಯಾದೃಶಾನಿ ಪಶ್ಯಥ ತಾದೃಶಾನಿ ಭೂತಸ್ಯ ಮಾಂಸಾಸ್ಥೀನಿ
 ನ ಸನ್ನಿ | 40 ಇತ್ಯುಕ್ತ್ವಾ ಸ ಹಸ್ತಪಾದಾನ್ ದರ್ಶಯಾಮಾಸ | 41 ತೇಽಸಮ್ಭವಂ ಜ್ಞಾತ್ವಾ ಸಾನನ್ಯಾ ನ ಪ್ರತ್ಯಯನ್ | ತತಃ ಸ
 ತಾನ್ ಪಪ್ರಚ್ಛ, ಅತ್ರ ಯುಷ್ಮಾಕಂ ಸಮೀಪೇ ಖಾದ್ಯಂ ಕಿಚ್ಚಿದಸ್ತಿ? 42 ತತಸ್ತೇ ಕಿಯದ್ಧಗ್ಗಮತ್ಸ್ಯಂ ಮಧು ಚ ದದುಃ 43 ಸ
 ತದಾದಾಯ ತೇಷಾಂ ಸಾಕ್ಷಾದ್ ಬುಭುಜೇ 44 ಕಥಯಾಮಾಸ ಚ ಮೂಸಾವ್ಯವಸ್ಥಾಯಾಂ ಭವಿಷ್ಯದ್ವಾದಿನಾಂ ಗ್ರನ್ಥೇಷು
 ಗೀತಪುಸ್ತಕೇ ಚ ಮಯಿ ಯಾನಿ ಸರ್ವ್ವಾಣಿ ವಚನಾನಿ ಲಿಖಿತಾನಿ ತದನುರೂಪಾಣಿ ಘಟಿಷ್ಯಂತೇ ಯುಷ್ಮಾಭಿಃ ಸಾರ್ಧಂ ಸ್ಥಿತ್ವಾಹಂ
 ಯದೇತದ್ವಾಕ್ಯಮ್ ಅವದಂ ತದಿದಾನೀಂ ಪ್ರತ್ಯಕ್ಷಮಭೂತ್ | 45 ಅಥ ತೇಭ್ಯಃ ಶಾಸ್ತ್ರಬೋಧಾಧಿಕಾರಂ ದತ್ತಾವದತ್,
 46 ಖೀಷ್ಣೇನೇತ್ಯಂ ಮೃತಿಯಾತನಾ ಭೋಕ್ತವ್ಯಾ ತೃತೀಯದಿನೇ ಚ ಶ್ಮಶಾನಾದುತ್ತಾತವ್ಯಞ್ಚೇತಿ ಲಿಪಿರಸ್ತಿ; 47 ತನ್ನಾಮ್ನಾ
 ಯಿರೂಶಾಲಮಮಾರಭ್ಯ ಸರ್ವ್ವದೇಶೇ ಮನಃಪರಾವರ್ತನಸ್ಯ ಪಾಪಮೋಚನಸ್ಯ ಚ ಸುಸಂವಾದಃ ಪ್ರಚಾರಯಿತವ್ಯಃ, 48
 ಏಷು ಸರ್ವೇಷು ಯೂಯಂ ಸಾಕ್ಷಿಣಃ | 49 ಅಪರಞ್ಚ ಪಶ್ಯತ ಪಿತ್ರಾ ಯತ್ ಪ್ರತಿಜ್ಞಾತಂ ತತ್ ಪ್ರೇಷಯಿಷ್ಯಾಮಿ, ಅತಃವ
 ಯಾವತ್ಕಾಲಂ ಯೂಯಂ ಸ್ವರ್ಗೀಯಾಂ ಶಕ್ತಿಂ ನ ಪ್ರಾಪ್ಸ್ಯಥ ತಾವತ್ಕಾಲಂ ಯಿರೂಶಾಲಮ್ನಗರೇ ತಿಷ್ಠತ | 50 ಅಥ ಸ ತಾನ್
 ಬೈಥನೀಯಾಪರ್ಯಂತಂ ನೀತ್ವಾ ಹಸ್ತಾವುತ್ಕ್ರೋಲ್ಯ ಅಶಿಷ ವಕ್ತುಮಾರೋಭೇ 51 ಅಶಿಷಂ ವದನ್ನೇವ ಚ ತೇಭ್ಯಃ ಪೃಥಗ್ ಭೂತ್ವಾ
 ಸ್ವರ್ಗಾಯ ನೀತೋಽಭವತ್ | 52 ತದಾ ತೇ ತಂ ಭಜಮಾನಾ ಮಹಾನಂದೇನ ಯಿರೂಶಾಲಮಂ ಪ್ರತ್ಯಾಜಗ್ಮುಃ | 53 ತತೋ
 ನಿರನ್ತರಂ ಮನ್ನಿರೇ ತಿಷ್ಠನ್ತ ಈಶ್ವರಸ್ಯ ಪ್ರಶಂಸಾಂ ಧನ್ಯವಾದಞ್ಚ ಕರ್ತುಮ್ ಆರೋಭಿರೇ | ಇತಿ | |

ಯೋಹನ:

1 ಆದಾ ವಾದ ಆಸೀತ್ ಸ ಚ ವಾದ ಈಶ್ವರೇಣ ಸಾರ್ಥಮಾಸೀತ್ ಸ ವಾದಃ ಸ್ವಯಮೀಶ್ವರ ಏವ | 2 ಸ ಆದಾವೀಶ್ವರೇಣ ಸಹಾಸೀತ್ | 3 ತೇನ ಸರ್ವ್ಷಂ ವಸ್ತು ಸಸೃಜೇ ಸರ್ವ್ಷಂ ಸೃಷ್ಟವಸ್ತುಷು ಕಿಮಪಿ ವಸ್ತು ತೇನಾಸೃಷ್ಟಂ ನಾಸ್ತಿ | 4 ಸ ಜೀವನಸ್ಯಾಕಾರಃ, ತಚ್ಚ ಜೀವನಂ ಮನುಷ್ಯಾಣಾಂ ಜ್ಯೋತಿಃ | 5 ತಜ್ಜ್ಯೋತಿರನ್ಯಕಾರೇ ಪ್ರಚಕಾಶೇ ಕಿನ್ವನ್ಯಕಾರಸ್ವನ್ ಜಗ್ರಹ | 6 ಯೋಹನ್ ನಾಮಕ ಏಕೋ ಮನುಜ ಈಶ್ವರೇಣ ಪ್ರೇಷಯಾಚ್ಛಕ್ರೇ | 7 ತದ್ವಾದಾ ಯಥಾ ಸರ್ವೇ ವಿಶ್ವಸನ್ ತದರ್ಥಂ ಸ ತಜ್ಜ್ಯೋತಿಷಿ ಪ್ರಮಾಣಂ ದಾತುಂ ಸಾಕ್ಷಿಸ್ವರೂಪೋ ಭೂತಾಗಮತ್, 8 ಸ ಸ್ವಯಂ ತಜ್ಜ್ಯೋತಿ ನ ಕಿನ್ವ ತಜ್ಜ್ಯೋತಿಷಿ ಪ್ರಮಾಣಂ ದಾತುಮಾಗಮತ್ | 9 ಜಗತ್ಯಾಗತ್ಯ ಯಃ ಸರ್ವಮನುಜೇಭ್ಯೋ ದೀಪ್ತಿಂ ದದಾತಿ ತದೇವ ಸತ್ಯಜ್ಯೋತಿಃ | 10 ಸ ಯಜ್ಜಗದಸೃಜತ್ ತನ್ನದ್ಭು ಏವ ಸ ಆಸೀತ್ ಕಿನ್ವ ಜಗತೋ ಲೋಕಾಸ್ತಂ ನಾಜಾನನ್ | 11 ನಿಜಾಧಿಕಾರಂ ಸ ಆಗಚ್ಛತ್ ಕಿನ್ವ ಪ್ರಜಾಸ್ತಂ ನಾಗ್ರಹನ್ | 12 ತಥಾಪಿ ಯೇ ಯೇ ತಮಗ್ರಹಾನ್ ಅರ್ಥಾತ್ ತಸ್ಯ ನಾಮ್ನಿ ವ್ಯಶ್ವಸನ್ ತೇಭ್ಯ ಈಶ್ವರಸ್ಯ ಪುತ್ರಾ ಭವಿತುಮ್ ಅಧಿಕಾರಮ್ ಅದದಾತ್ | 13 ತೇಷಾಂ ಜನಿಃ ಶೋಣಿತಾನ್ ಶಾರೀರಿಕಾಭಿಲಾಷಾನ್ ಮಾನವಾನಾಮಿಚ್ಛಾತೋ ನ ಕಿನ್ವೀಶ್ವರಾದಭವತ್ | 14 ಸ ವಾದೋ ಮನುಷ್ಯರೂಪೇಣಾವತೀರ್ಯ ಸತ್ಯತಾನುಗ್ರಹಾಭ್ಯಾಂ ಪರಿಪೂರ್ಣಃ ಸನ್ ಸಾರ್ಥಮ್ ಅಸಾಭಿ ನ್ಯವಸತ್ ತತಃ ಪಿತುರದ್ವಿತೀಯಪುತ್ರಸ್ಯ ಯೋಗ್ಯೋ ಯೋ ಮಹಿಮಾ ತಂ ಮಹಿಮಾನಂ ತಸ್ಯಾಪಶ್ಯಾಮ | 15 ತತೋ ಯೋಹನಪಿ ಪ್ರಜಾಯ್ ಸಾಕ್ಷ್ಯಮಿದಂ ದತ್ತವಾನ್ ಯೋ ಮಮ ಪಶ್ಚಾದ್ ಆಗಮಿಷ್ಯತಿ ಸ ಮತ್ತೋ ಗುರುತರಃ; ಯತೋ ಮತ್ಸೂರ್ವಂ ಸ ವಿದ್ಯಮಾನ ಆಸೀತ್; ಯದರ್ಥಮ್ ಅಹಂ ಸಾಕ್ಷ್ಯಮಿದಮ್ ಅದಾಂ ಸ ಏಷಃ | 16 ಅಪರಂಚ್ಛ ತಸ್ಯ ಪೂರ್ಣತಾಯಾ ವಯಂ ಸರ್ವೇ ಕ್ರಮಶಃ ಕ್ರಮಶೋನುಗ್ರಹಂ ಪ್ರಾಪ್ತಾಃ | 17 ಮೂಸಾದ್ವಾರಾ ವ್ಯವಸ್ಥಾ ದತ್ತಾ ಕಿನ್ವ ನುಗ್ರಹಃ ಸತ್ಯತ್ವಜ್ಞ ಯೀಶುಶ್ರೀಷ್ಟದ್ವಾರಾ ಸಮುಪಾತಿಷ್ಠತಾಂ | 18 ಕೋಪಿ ಮನುಜ ಈಶ್ವರಂ ಕದಾಪಿ ನಾಪಶ್ಯತ್ ಕಿನ್ವ ಪಿತುಃ ಕ್ರೋಡಸ್ಥೋದ್ವಿತಿ ಯಃ ಪುತ್ರಸ್ತಂ ಪ್ರಕಾಶಯತ್ | 19 ತ್ವಂ ಕಃ? ಇತಿ ವಾಕ್ಯಂ ಪ್ರೇಷ್ಯಂ ಯದಾ ಯಿಹೂದೀಯಲೋಕಾ ಯಾಜಕಾನ್ ಲೇವಿಲೋಕಾಂಶ್ಚ ಯಿರೂಶಾಲಮೋ ಯೋಹನಃ ಸಮೀಪೇ ಪ್ರೇಷಯಾಮಾಸುಃ, 20 ತದಾ ಸ ಸ್ವೀಕೃತವಾನ್ ನಾಪಹ್ನೂತವಾನ್ ನಾಹಮ್ ಅಭಿಷಿಕ್ತ ಇತ್ಯಜ್ಞೇಕೃತವಾನ್ | 21 ತದಾ ತೇಸಪ್ಯಚ್ಛನ್ ತರ್ಹಿ ಕೋ ಭವಾನ್? ಕಿಂ ಏಲಿಯುಃ? ಸೋವದತ್ ನ; ತತಸ್ತೇಸಪ್ಯಚ್ಛನ್ ತರ್ಹಿ ಭವಾನ್ ಸ ಭವಿಷ್ಯದ್ವಾದೀ? ಸೋವದತ್ ನಾಹಂ ಸಃ | 22 ತದಾ ತೇಸಪ್ಯಚ್ಛನ್ ತರ್ಹಿ ಭವಾನ್ ಕಃ? ವಯಂ ಗತ್ವಾ ಪ್ರೇರಕಾನ್ ತ್ವಯಿ ಕಿಂ ವಕ್ಷ್ಯಾಮಃ? ಸ್ವಸ್ತಿನ್ ಕಿಂ ವದಸಿ? 23 ತದಾ ಸೋವದತ್ | ಪರಮೇಶಸ್ಯ ಪನ್ನಾಂ ಪರಿಷ್ಕುರುತ ಸರ್ವತಃ | ಇತೀದಂ ಪ್ರಾನ್ತರೇ ವಾಕ್ಯಂ ವದತಃ ಕಸ್ಯಚಿದ್ರವಃ | ಕಥಾಮಿಮಾಂ ಯಸ್ಮಿನ್ ಯಿಶಯಿಯೋ ಭವಿಷ್ಯದ್ವಾದೀ ಲಿಖಿತವಾನ್ ಸೋಹಮ್ | 24 ಯೇ ಪ್ರೇಷಿತಾಸ್ತೇ ಫಿರೂಶಿಲೋಕಾಃ | 25 ತದಾ ತೇಸಪ್ಯಚ್ಛನ್ ಯದಿ ನಾಭಿಷಿಕ್ತೋಸಿ ಏಲಿಯೋಸಿ ನ ಸ ಭವಿಷ್ಯದ್ವಾದ್ಯಪಿ ನಾಸಿ ಚ, ತರ್ಹಿ ಲೋಕಾನ್ ಮಜ್ಜಯಸಿ ಕುತಃ? 26 ತತೋ ಯೋಹನ್ ಪ್ರತ್ಯವೋಚತ್, ತೋಯೇಸಕಂ ಮಜ್ಜಯಾಮೀತಿ ಸತ್ಯಂ ಕಿನ್ವ ಯಂ ಯೂಯಂ ನ ಜಾನೀಥ ತಾದೃಶ ಏಕೋ ಜನೋ ಯುಷ್ಮಾಕಂ ಮಧ್ಯ ಉಪತಿಷ್ಠತಿ | 27 ಸ ಮತ್ಪಶ್ಚಾದ್ ಆಗತೋಪಿ ಮತ್ಸೂರ್ವಂ ವರ್ತಮಾನ ಆಸೀತ್ ತಸ್ಯ ಪಾದುಕಾಬನ್ಧನಂ ಮೋಚಯಿತುಮಪಿ ನಾಹಂ ಯೋಗ್ಯೋಸ್ಮಿ | 28 ಯದ್ವನನದ್ಯಾಃ ಪಾರಸ್ಯಭೃಥಭಾರಾಯಾಂ ಯಸ್ಮಿನ್ನಾನ್ವೇ ಯೋಹನಮಜ್ಜಯತ್ ತಸ್ಮಿನ್ ಸ್ಥಾನೇ ಸರ್ವಮೇತದ್ ಅಘಟಿತ | 29 ಪರೇಸಹನಿ ಯೋಹನ್ ಸ್ವನಿಕಟಮಾಗಚ್ಛನ್ತಂ ಯಿಶುಂ ವಿಲೋಕ್ಯ ಪ್ರಾವೋಚತ್ ಜಗತಃ ಪಾಪಮೋಚಕಮ್ ಈಶ್ವರಸ್ಯ ಮೇಷಪಾವಕಂ ಪಶ್ಯತ | 30 ಯೋ ಮಮ ಪಶ್ಚಾದಾಗಮಿಷ್ಯತಿ ಸ ಮತ್ತೋ ಗುರುತರಃ, ಯತೋ ಹೇತೋರ್ಮತ್ಸೂರ್ವಂ ಸೋಸವರ್ತತ ಯಸ್ಮಿನ್ನಹಂ ಕಥಾಮಿಮಾಂ ಕಥಿತವಾನ್ ಸ ಏವಾಯಂ | 31 ಅಪರಂ ನಾಹಮೇನಂ ಪ್ರತ್ಯಭಿಜ್ಞಾತವಾನ್ ಕಿನ್ವ ಇಸ್ರಾಯೇಲೋಕಾ ಏನಂ ಯಥಾ ಪರಿಚಿನ್ವನ್ತಿ ತದಭಿಪ್ರಾಯೇಣಾಹಂ ಜಲೇ ಮಜ್ಜಯಿತುಮಾಗಚ್ಛಮ್ | 32 ಪುನಶ್ಚ ಯೋಹನಪರಮೇಕಂ ಪ್ರಮಾಣಂ ದತ್ತಾ ಕಥಿತವಾನ್ ವಿಹಾಯಸಃ ಕಪೋತವದ್ ಅವತರನ್ತಮಾತ್ಮಾನಮ್ ಅಸ್ಯೋಪರ್ಯವತಿಷ್ಯನ್ತಂ ಚ ದೃಷ್ಟವಾನಹಮ್ | 33 ನಾಹಮೇನಂ ಪ್ರತ್ಯಭಿಜ್ಞಾತವಾನ್ ಇತಿ ಸತ್ಯಂ ಕಿನ್ವ ಯೋ ಜಲೇ ಮಜ್ಜಯಿತುಂ ಮಾಂ ಪ್ರೈರಯತ್ ಸ ಏವೇಮಾಂ ಕಥಾಮಕಥಯತ್ ಯಸ್ಯೋಪರ್ಯಾತ್ಮಾನಮ್ ಅವತರನ್ತಮ್ ಅವತಿಷ್ಯನ್ತ ಇ ದಕ್ಷಯಸಿ ಸಏವ ಪವಿತ್ರೇ ಆತ್ಮನಿ ಮಜ್ಜಯಿಷ್ಯತಿ | 34 ಅವಸ್ತನ್ನಿರೀಕ್ಷಾಯಮ್ ಈಶ್ವರಸ್ಯ ತನಯ ಇತಿ ಪ್ರಮಾಣಂ ದದಾಮಿ | 35 ಪರೇಸಹನಿ ಯೋಹನ್ ದ್ವಾಭ್ಯಾಂ ಶಿಷ್ಯಾಭ್ಯಾಂ ಸಾರ್ಥಂ ತಿಷ್ಠನ್ | 36 ಯಿಶುಂ ಗಚ್ಛನ್ತಂ ವಿಲೋಕ್ಯ ಗದಿತವಾನ್, ಈಶ್ವರಸ್ಯ ಮೇಷಪಾವಕಂ ಪಶ್ಯತಂ | 37 ಇಮಾಂ ಕಥಾಂ ಶ್ರುತ್ವಾ ದ್ವೌ ಶಿಷ್ಯೌ ಯೀಶೋಃ ಪಶ್ಚಾದ್ ಈಯತುಃ | 38 ತತೋ ಯೀಶುಃ

ಪರಾವೃತ್ತತೆ ಪಶ್ಚಾತ್ ಆಗಚ್ಚನೌ ದೃಷ್ಟ್ವಾ ಪೃಷ್ಟವಾನ್ ಯುವಾಂ ಕಿಂ ಗವೇಶಯಧಃ? ತಾವಪೃಚ್ಛತಾಂ ಹೇ ರಬ್ಧಿ ಅರ್ಥಾತ್ ಹೇ ಗುರೋ ಭವಾನ್ ಕುತ್ರ ತಿಷ್ಠತಿ? 39 ತತಃ ಸೋವಾದಿತ್ ಏತ್ಯ ಪಶ್ಯತಂ | ತತೋ ದಿವಸಸ್ಯ ತೃತೀಯಪ್ರಹರಸ್ಯ ಗತತ್ವಾತ್ ತೌ ತದ್ವಿನಂ ತಸ್ಯ ಸಂಜ್ಞೇಸ್ಯಾತಾಂ | 40 ಯೌ ದ್ವೌ ಯೋಹನೋ ವಾಕ್ಯಂ ಶ್ರುತ್ವಾ ಯಶೋಃ ಪಶ್ಚಾತ್ ಆಗಮತಾಂ ತಯೋಃ ಶಿವೋನ್ವಿತರಸ್ಯ ಭ್ರಾತಾ ಆಗ್ನಿಯಃ | 41 ಸ ಇತ್ಯಾ ಪ್ರಥಮಂ ನಿಜಸೋದರಂ ಶಿವೋನಂ ಸಾಕ್ಷಾತ್ಪ್ರಾಪ್ಯ ಕಥಿತವಾನ್ ವಯಂ ಪ್ರೀಷ್ಟಮ್ ಅರ್ಥಾತ್ ಅಭಿಷಿಕ್ತಪುರುಷಂ ಸಾಕ್ಷಾತ್ಕೃತವನ್ತಃ | 42 ಪಶ್ಚಾತ್ ಸ ತಂ ಯಶೋಃ ಸಮೀಪಮ್ ಆನಯತ್ | ತದಾ ಯೇಶುಸ್ತಂ ದೃಷ್ಟ್ವಾ ವದತ್ ತ್ವಂ ಯೂನಸಃ ಪುತ್ರಃ ಶಿವೋನ್ ಕಿನ್ತು ತ್ವನ್ನಾಮಧೇಯಂ ಕೈಘಾಃ ವಾ ಪಿತರಃ ಅರ್ಥಾತ್ ಪ್ರಸ್ತರೋ ಭವಿಷ್ಯತಿ | 43 ಪರೇಹನಿ ಯೇಶೌ ಗಾಲೀಲಂ ಗಂತುಂ ನಿಶ್ಚಿತಚೇತಸಿ ಸತಿ ಫಿಲಿಪನಾಮಾನಂ ಜನಂ ಸಾಕ್ಷಾತ್ಪ್ರಾಪ್ಯಾವೋಚತ್ ಮಮ ಪಶ್ಚಾತ್ ಆಗಚ್ಛ | 44 ಬೈತ್ಸೆದಾನಾಮ್ನಿ ಯಸ್ಮಿನ್ ಗ್ರಾಮೇ ಪಿತರಾನ್ವಿಯಯೋರ್ವಾಸ ಆಸೀತ್ ತಸ್ಮಿನ್ ಗ್ರಾಮೇ ತಸ್ಯ ಫಿಲಿಪಸ್ಯ ವಸತಿರಾಸೀತ್ | 45 ಪಶ್ಚಾತ್ ಫಿಲಿಪೋ ನಿಧನೇಲಂ ಸಾಕ್ಷಾತ್ಪ್ರಾಪ್ಯವದತ್ ಮೂಸಾ ವ್ಯವಸ್ಥಾ ಗ್ರನ್ಥೇ ಭವಿಷ್ಯದ್ವಾದಿನಾಂ ಗ್ರನ್ಥೇಷು ಚ ಯಸ್ಯಾಖ್ಯಾನಂ ಲಿಖಿತಮಾಸ್ತೇ ತಂ ಯೂಷಘಃ ಪುತ್ರಂ ನಾಸರತೀಯಂ ಯೇಶುಂ ಸಾಕ್ಷಾತ್ ಅಕಾರ್ಷ್ಯ ವಯಂ | 46 ತದಾ ನಿಧನೇಲ್ ಕಥಿತವಾನ್ ನಾಸರನ್ನಗರಾತ್ ಕಿಂ ಕಶ್ಚಿದುತ್ತಮ ಉತ್ಪಂತುಂ ಶಕ್ನೋತಿ? ತತಃ ಫಿಲಿಪೋ ಽವೋಚತ್ ಏತ್ಯ ಪಶ್ಯ | 47 ಅಪರಥ್ನಾ ಯೇಶುಃ ಸ್ವಸ್ಯ ಸಮೀಪಂ ತಮ್ ಆಗಚ್ಛಂತಂ ದೃಷ್ಟ್ವಾ ವ್ಯಾಹೃತವಾನ್, ಪಶ್ಚಾಯಂ ನಿಷ್ಕಪಟಃ ಸತ್ಯ ಇಸ್ರಾಯೇಲ್ಲೋಕಃ | 48 ತತಃ ಸೋವದದ್, ಭವಾನ್ ಮಾಂ ಕಥಂ ಪ್ರತ್ಯಭಿಜಾನಾತಿ? ಯೇಶುರವಾದೀತ್ ಫಿಲಿಪಸ್ಯ ಆಹ್ವಾನಾತ್ ಪೂರ್ವಂ ಯದಾ ತ್ವಮುಡುಮ್ಪರಸ್ಯ ತರೋರ್ಮೂಲೇಽಸ್ಯಾಸ್ತದಾ ತ್ವಾಮದರ್ಶಮ್ | 49 ನಿಧನೇಲ್ ಅಚಕಥತ್, ಹೇ ಗುರೋ ಭವಾನ್ ನಿತಾನಮ್ ಈಶ್ವರಸ್ಯ ಪುತ್ರೋಸಿ, ಭವಾನ್ ಇಸ್ರಾಯೇಲ್ವಂಶಸ್ಯ ರಾಜಾ | 50 ತತೋ ಯೇಶು ವ್ಯಾಹರತ್, ತ್ವಾಮುಡುಮ್ಪರಸ್ಯ ಪಾದಪಸ್ಯ ಮೂಲೇ ದೃಷ್ಟವಾನಾಹಂ ಮಮೈತಸ್ಮಾದ್ವಾಕ್ಯಾತ್ ಕಿಂ ತ್ವಂ ವೃಶ್ತಸೀ? ಏತಸ್ಮಾದಪಶ್ಯಶ್ಚರ್ಯಾಣಿ ಕಾರ್ಯಾಣಿ ದೃಶ್ಯಸಿ | 51 ಅನ್ಯಚ್ಛಾವಾದೀದ್ ಯುಷ್ಮಾನಹಂ ಯಥಾರ್ಥಂ ವದಾಮಿ, ಇತಃ ಪರಂ ಮೋಚಿತೇ ಮೇಘಧ್ವಾರೇ ತಸ್ಮಾನ್ಮನುಜಸುನುನಾ ಈಶ್ವರಸ್ಯ ದೂತಗಣಮ್ ಅವರೋಹನ್ಮಮಾರೋಹನ್ವಾ ದೃಶ್ಯಥ |

2 ಅನನ್ತರಂ ತೃತೀಯದಿವಸೇ ಗಾಲೀಲ್ ಪ್ರದೇಶಿಯೇ ಕಾನ್ನಾನಾಮ್ನಿ ನಗರೇ ವಿವಾಹ ಆಸೀತ್ ತತ್ರ ಚ ಯೇಶೋರ್ಮಾರ್ತಾ ತಿಷ್ಠತ್ | 2 ತಸ್ಮೈ ವಿವಾಹಾಯ ಯೇಶುಸ್ತಸ್ಯ ಶಿಷ್ಯಾಶ್ಚ ನಿಮನ್ವಿತಾ ಆಸನ್ | 3 ತದನನ್ತರಂ ದ್ರಾಕ್ಷಾರಸಸ್ಯ ನ್ಯೂನತ್ವಾದ್ ಯೇಶೋರ್ಮಾರ್ತಾ ತಮವದತ್ ಏತೇಷಾಂ ದ್ರಾಕ್ಷಾರಸೋ ನಾಸ್ತಿ | 4 ತದಾ ಸ ತಾಮವೋಚತ್ ಹೇ ನಾರಿ ಮಯಾ ಸಹ ತವ ಕಿಂ ಕಾರ್ಯಂ? ಮಮ ಸಮಯ ಇದಾನೀಂ ನೋಪತಿಷ್ಠತಿ | 5 ತತಸ್ತಸ್ಯ ಮಾತಾ ದಾಸಾನವೋಚದ್ ಅಯಂ ಯದ್ ವದತಿ ತದೇವ ಕುರುತ್ | 6 ತಸ್ಮಿನ್ ಸ್ಥಾನೇ ಯಿಹೂದೀಯಾನಾಂ ಶುಚಿತ್ವಕರಣವ್ಯವಹಾರಾನುಸಾರೇಣಾಥಕೈಕಜಲಧರಾಣಿ ಪಾಷಾಣಮಯಾನಿ ಷಡ್ವಹತ್ಪ್ರಾಣಿಆಸನ್ | 7 ತದಾ ಯೇಶುಸ್ತಾನ್ ಸರ್ವಕಲಶಾನ್ ಜಲೈಃ ಪೂರಯಿತುಂ ತಾನಾಜ್ಞಾಪಯತ್, ತತಸ್ತೇ ಸರ್ವಾನ್ ಕುಮ್ಮಾನಕರ್ಣಂ ಜಲೈಃ ಪರ್ಯಪೂರಯನ್ | 8 ಅಥ ತೇಭ್ಯಃ ಕಿಚ್ಛಿದುತ್ತಾಯ್ ಭೋಜ್ಯಾಧಿಪಾತೇಃಸಮೀಪಂ ನೇತುಂ ಸ ತಾನಾದಿಶತ್, ತೇ ತದನಯನ್ | 9 ಅಪರಥ್ನಾ ತಜ್ಜಲಂ ಕಥಂ ದ್ರಾಕ್ಷಾರಸೋಽಭವತ್ ತಜ್ಜಲವಾಹಕಾದಾಸಾ ಜ್ಞಾತುಂ ಶಕ್ತಾಃ ಕಿನ್ತು ತದ್ಯೋಜ್ಯಾಧಿಪೋ ಜ್ಞಾತುಂ ನಾಶಕ್ನೋತ್ ತದವಲಿಹ್ಯ ವರಂ ಸಂಮ್ಯೋದ್ಯಾವದತ್, 10 ಲೋಕಾಃ ಪ್ರಥಮಂ ಉತ್ತಮದ್ರಾಕ್ಷಾರಸಂ ದದತಿ ತಸ್ಮ ಯಥೇಷ್ಟಂ ಪಿತವತ್ಸು ತಸ್ಮಾ ಕಿಚ್ಛಿದನುತ್ತಮಜ್ಞ ದದತಿ ಕಿನ್ತು ತ್ವಮಿದಾನೀಂ ಯಾವತ್ ಉತ್ತಮದ್ರಾಕ್ಷಾರಸಂ ಸ್ಥಾಪಯಸಿ | 11 ಇತ್ತಂ ಯೇಶುರ್ಗಾಲೀಲಪ್ರದೇಶೇ ಆಶ್ಚರ್ಯಕಾರ್ಮ್ಯ ಪ್ರಾರಮ್ಯ ನಿಜಮಹಿಮಾನಂ ಪ್ರಾಕಾಶಯತ್ ತತಃ ಶಿಷ್ಯಾಸ್ತಸ್ಮಿನ್ ವೃಶ್ತಸನ್ | 12 ತತಃ ಪರಮ್ ಸ ನಿಜಮಾತ್ರಭ್ರಾತೃಸ್ಯಷ್ಟೈಃ ಸಾರ್ದಂ ಕರ್ಪನಾಹೂಮಮ್ ಆಗಮತ್ ಕಿನ್ತು ತತ್ರ ಬಹೂದಿನಾನಿ ಆತಿಷ್ಠತ್ | 13 ತದನನ್ತರಂ ಯಿಹೂದಿಯಾನಾಂ ನಿಸ್ತಾರೋತ್ಸವೇ ನಿಕಟಮಾಗತೇ ಯೇಶು ಯೀರೂಶಾಲಮ್ ನಗರಮ್ ಆಗಚ್ಛತ್ | 14 ತತೋ ಮನ್ದಿರಸ್ಯ ಮಧ್ಯೇ ಗೋಮೇಷಪಾರಾವತವಿಕ್ರಯಿಣೋ ವಾಣಿಜಕ್ಷಣ್ಣೀಪವಿಷ್ಣಾನ್ ವಿಲೋಕ್ಯ 15 ರಜ್ಜುಭಿಃ ಕಶಾಂ ನಿರ್ಮಾಯ ಸರ್ವಗೋಮೇಷಾದಿಭಿಃ ಸಾರ್ದಂ ತಾನ್ ಮನ್ದಿರಾದ್ ದೂರೀಕೃತವಾನ್ | 16 ವಣಿಜಾಂ ಮುದ್ರಾದಿ ವಿಕೀರ್ಯ ಆಸನಾನಿ ನ್ಯೂಬ್ಲೀಕೃತ್ಯ ಪಾರಾವತವಿಕ್ರಯಿಭ್ಯೋಽಕಥಯದ್ ಅಸ್ಮಾತ್ ಸ್ಥಾನಾತ್ ಸರ್ವಾಣ್ಯೇತಾನಿ ನಯತ, ಮಮ ಪಿತಗೃಹಂ ವಾಣಿಜ್ಯಗೃಹಂ ಮಾ ಕಾರ್ಷ್ಯ | 17 ತಸ್ಮಾತ್ ತನ್ನನ್ದಿರಾರ್ಥ ಉದ್ಯೋಗೋ ಯಸ್ತು ಸ ಗ್ರಸತೀವ ಮಾಮ್ | ಇಮಾಂ ಶಾಸ್ತ್ರೀಯಲಿಪಿಂ ಶಿಷ್ಯಾಃಸಮಸ್ಕರನ್ | 18 ತತಃ ಪರಮ್ ಯಿಹೂದೀಯಲೋಕಾ ಯೇಷಿವವದನ್ ತವಮಿದೃಶಕರ್ಮಕರಣಾತ್ ಕಿಂ ಚಿಹ್ನಮಸ್ಮಾನ್ ದರ್ಶಯಸಿ? 19 ತತೋ ಯೇಶುಸ್ತಾನವೋಚದ್ ಯುಷ್ಮಾಭಿರೇ ತಸ್ಮಿನ್

ಮನ್ನಿರೇ ನಾಶಿರೇ ದಿನತ್ರಯಮಧ್ಯೇಽಹಂ ತದ್ ಉತ್ಥಾಪಯಿಷ್ಯಾಮಿ | 20 ತದಾ ಯಿಹೂದಿಯಾ ವ್ಯಾಹಾಷುಃ, ಏತಸ್ಯ ಮನ್ನಿರಸ ನಿರ್ಮಾಣೇನ ಷಟ್ಕೃತ್ವಾರಿಂಶದ್ ವತ್ತರಾ ಗತಾಃ, ತ್ವಂ ಕಿಂ ದಿನತ್ರಯಮಧ್ಯೇ ತದ್ ಉತ್ಥಾಪಯಿಷ್ಯಸಿ? 21 ಕಿನ್ನು ಸ ನಿಜದೇಹರೂಪಮನ್ನಿರೇ ಕಥಾಮಿಮಾಂ ಕಥಿತವಾನ್ | 22 ಸ ಯದೇತಾದ್ಯಶಂ ಗದಿತವಾನ್ ತಚ್ಚಿಷ್ಯಾಃ ಶ್ರುತಾನಾತ್ ತದೀಯೋತ್ಥಾನೇ ಸತಿ ಸ್ತೃತ್ವಾ ಧರ್ಮ್ಯಗ್ರನ್ಥೇ ಯೀಶುನೋಕ್ತಕಥಾಯಾಂ ಚ ವೃತ್ತಸಿಷುಃ | 23 ಅನನ್ತರಂ ನಿಸ್ತಾರೋತ್ಪವಸ್ಯ ಭೋಜ್ಯಸಮಯೇ ಯಿರೂಶಾಲಮ್ ನಗರೇ ತತ್ಪ್ರತ್ಯಾಶ್ಚರ್ಯಕರ್ಮಾಣಿ ವಿಲೋಕ್ಯ ಬಹುಭಿಸ್ಸಸ್ಯ ನಾಮನಿ ವಿಶ್ವಸಿತಂ | 24 ಕಿನ್ನು ಸ ತೇಷಾಂ ಕರೇಷು ಸ್ವಂ ನ ಸಮರ್ಪಯತ್, ಯತಃ ಸ ಸರ್ವಾನವೈತ್ | 25 ಸ ಮಾನವೇಷು ಕಸ್ಯಚಿತ್ ಪ್ರಮಾಣಂ ನಾಪೇಕ್ಷತ ಯತೋ ಮನುಜಾನಾಂ ಮಧ್ಯೇ ಯದ್ಯದಸ್ತಿ ತತ್ತತ್ ಸೋಜಾನಾತ್ |

3 ನಿಕದಿಮನಾಮಾ ಯಿಹೂದೀಯಾನಾಮ್ ಅಧಿಪತಿಃ ಫಿರೂಶೀ ಕ್ಷಣದಾಯಾಂ 2 ಯೀಶೌರಭ್ವರ್ಣಮ್ ಆವ್ರಜ್ಯ ವ್ಯಾಹಾಷೀತ್, ಹೇ ಗುರೋ ಭವಾನ್ ಈಶ್ವರಾದ್ ಆಗತ್ ಏಕ ಉಪದೇಷ್ಯಾ, ಏತದ್ ಅಸ್ಮಾಭಿರ್ಜ್ಞಾಯತೇ; ಯತೋ ಭವತಾ ಯಾನ್ಯಾಶ್ಚರ್ಯಕರ್ಮಾಣಿ ಕ್ರಿಯನ್ತೇ ಪರಮೇಶ್ವರಸ್ಯ ಸಾಹಾಯ್ಯಂ ವಿನಾ ಕೇನಾಪಿ ತತ್ಪ್ರತ್ಯಮಾಣಿ ಕರ್ತುಂ ನ ಶಕ್ಯಂತೇ | 3 ತದಾ ಯೀಶುರುತ್ತರಂ ದತ್ತವಾನ್ ತವಾಹಂ ಯಥಾರ್ಥತರಂ ವ್ಯಾಹರಾಮಿ ಪುನರ್ಜನ್ಮನಿ ನ ಸತಿ ಕೋಪಿ ಮಾನವ ಈಶ್ವರಸ್ಯ ರಾಜ್ಯಂ ದ್ರಷ್ಟುಂ ನ ಶಕ್ನೋತಿ | 4 ತತೋ ನಿಕದೀಮಃ ಪ್ರತ್ಯವೋಚತ್ ಮನುಜೋ ವೃದ್ಧೋ ಭೂತ್ವಾ ಕಥಂ ಜನಿಷ್ಯತೇ? ಸ ಕಿಂ ಪುನ ಮಾರ್ತೃಜರಂ ಪ್ರವಿಶ್ಯ ಜನಿತುಂ ಶಕ್ನೋತಿ? 5 ಯೀಶುರವಾದೀದ್ ಯಥಾರ್ಥತರಮ್ ಅಹಂ ಕಥಯಾಮಿ ಮನುಜೇ ತೋಯಾತ್ಮಭ್ಯಾಂ ಪುನ ನರ್ ಜಾತೇ ಸ ಈಶ್ವರಸ್ಯ ರಾಜ್ಯಂ ಪ್ರವೇಷ್ಯುಂ ನ ಶಕ್ನೋತಿ | 6 ಮಾಂಸಾದ್ ಯತ್ ಜಾಯತೇ ತನ್ ಮಾಂಸಮೇವ ತಥಾತ್ಮನೋ ಯೋ ಜಾಯತೇ ಸ ಆತ್ಮೈವ | 7 ಯುಷ್ಮಾಭಿಃ ಪುನ ಜನಿತವ್ಯಂ ಮಮೈತಸ್ಯಾಂ ಕಥಾಯಾಮ್ ಆಶ್ಚರ್ಯಂ ಮಾ ಮಂಸಾಃ | 8 ಸದಾಗತಿಯಾರ್ಥಂ ದಿಶಮಿಚ್ಛತಿ ತಸ್ಯಾಮೇವ ದಿಶಿ ವಾತಿ, ತ್ವಂ ತಸ್ಯ ಸ್ವನಂ ಶುಣೋಷಿ ಕಿನ್ನು ಸ ಕುತ ಆಯಾತಿ ಕುತ್ರ ಯಾತಿ ವಾ ಕಿಮಪಿ ನ ಜಾನಾಸಿ ತದ್ಯಾದ್ ಆತ್ಮನಃ ಸಕಾಶಾತ್ ಸರ್ವೇಷಾಂ ಮನುಜಾನಾಂ ಜನ್ಮ ಭವತಿ | 9 ತದಾ ನಿಕದೀಮಃ ಪೃಷ್ಟವಾನ್ ಏತತ್ ಕಥಂ ಭವಿತುಂ ಶಕ್ನೋತಿ? 10 ಯೀಶುಃ ಪ್ರತ್ಯಕ್ರವಾನ್ ತ್ವಮಿಸ್ರಾಯೇಲೋ ಗುರುಭೂತಾಪಿ ಕಿಮೇತಾಂ ಕಥಾಂ ನ ವೇತ್ಸಿ? 11 ತುಭ್ಯಂ ಯಥಾರ್ಥಂ ಕಥಯಾಮಿ, ವಯಂ ಯದ್ ವಿದ್ವತ್ಸದ್ ವಚ್ಯಃ ಯಂಚ್ಚ ಪಶ್ಯಾಮಸ್ತಸ್ಯೈವ ಸಾಕ್ಷ್ಯಂ ದದ್ಮಃ ಕಿನ್ನು ಯುಷ್ಮಾಭಿರಸ್ಮಾಕಂ ಸಾಕ್ಷಿತ್ವಂ ನ ಗೃಹ್ಯತೇ | 12 ಏತಸ್ಯ ಸಂಸಾರಸ್ಯ ಕಥಾಯಾಂ ಕಥಿತಾಯಾಂ ಯದಿ ಯೂಯಂ ನ ವಿಶ್ವಸಿಥ ತರ್ಹಿ ಸ್ವರ್ಗೀಯಾಯಾಂ ಕಥಾಯಾಂ ಕಥಂ ವಿಶ್ವಸಿಷ್ಯಥ? 13 ಯಃ ಸ್ವರ್ಗೇಽಸ್ತಿ ಯಂ ಚ ಸ್ವರ್ಗಾದ್ ಅವಾರೋಹತ್ ತಂ ಮಾನವತನಯಂ ವಿನಾ ಕೋಪಿ ಸ್ವರ್ಗಂ ನಾರೋಹತ್ | 14 ಅಪರಞ್ಚ ಮೂಸಾ ಯಥಾ ಪ್ರಾನ್ತರೇ ಸರ್ಪಂ ಪ್ರೋತ್ಥಾಪಿತವಾನ್ ಮನುಷ್ಯಪುತ್ರೋಽಸಿ ತಥೈವೋತ್ಥಾಪಿತವ್ಯಃ | 15 ತಸ್ಮಾದ್ ಯಃ ಕಶ್ಚಿತ್ ತಸ್ಮಿನ್ ವಿಶ್ವಸಿಷ್ಯತಿ ಸೋಽವಿನಾಶ್ಯಃ ಸನ್ ಅನನ್ತಾಯುಃ ಪ್ರಾಪ್ಸ್ಯತಿ | (aiōnios g166) 16 ಈಶ್ವರ ಇತ್ಥಂ ಜಗದದಯತ ಯತ್ ಸ್ವಮದ್ವಿತೀಯಂ ತನಯಂ ಪ್ರಾದದಾತ್ ತತೋ ಯಃ ಕಶ್ಚಿತ್ ತಸ್ಮಿನ್ ವಿಶ್ವಸಿಷ್ಯತಿ ಸೋಽವಿನಾಶ್ಯಃ ಸನ್ ಅನನ್ತಾಯುಃ ಪ್ರಾಪ್ಸ್ಯತಿ | (aiōnios g166) 17 ಈಶ್ವರೋ ಜಗತೋ ಲೋಕಾನ್ ದಣ್ಡಯಿತುಂ ಸ್ವಪುತ್ರಂ ನ ಪ್ರೇಷ್ಯ ತಾನ್ ಪರಿತ್ರಾತುಂ ಪ್ರೇಷಿತವಾನ್ | 18 ಅತಏವ ಯಃ ಕಶ್ಚಿತ್ ತಸ್ಮಿನ್ ವಿಶ್ವಸಿತಿ ಸ ದಣ್ಡಾರ್ಹೋ ನ ಭವತಿ ಕಿನ್ನು ಯಃ ಕಶ್ಚಿತ್ ತಸ್ಮಿನ್ ನ ವಿಶ್ವಸಿತಿ ಸ ಇದಾನೀಮೇವ ದಣ್ಡಾರ್ಹೋ ಭವತಿ, ಯತಃ ಸ ಈಶ್ವರಸ್ಯಾದ್ವಿತೀಯಪುತ್ರಸ್ಯ ನಾಮನಿ ಪ್ರತ್ಯಯಂ ನ ಕರೋತಿ | 19 ಜಗತೋ ಮಧ್ಯೇ ಜ್ಯೋತಿಃ ಪ್ರಾಕಾಶತ ಕಿನ್ನು ಮನುಷ್ಯಾಣಾಂ ಕರ್ಮಣಾಂ ದೃಷ್ಟತ್ವಾತ್ ತೇ ಜ್ಯೋತಿಷೋಪಿ ತಿಮಿರೇ ಪ್ರೀಯಂತೇ ಏತದೇವ ದಣ್ಡಸ್ಯ ಕಾರಣಾಂ ಭವತಿ | 20 ಯಃ ಕುಕರ್ಮ್ಯ ಕರೋತಿ ತಸ್ಯಾಚಾರಸ್ಯ ದೃಷ್ಟತ್ವಾತ್ ಸ ಜ್ಯೋತಿರ್ಮಾತೀಯತ್ವಾ ತನ್ನಿಕಟಂ ನಾಯಾತಿ; 21 ಕಿನ್ನು ಯಃ ಸತ್ಕರ್ಮ್ಯ ಕರೋತಿ ತಸ್ಯ ಸರ್ವಾಣಿ ಕರ್ಮಾಣೀಶ್ವರೇಣ ಕೃತಾನೀತಿ ಸಥಾ ಪ್ರಕಾಶತೇ ತದಭಿಪ್ರಾಯೇಣ ಸ ಜ್ಯೋತಿಷಃ ಸನ್ನಿಧಿಮ್ ಆಯಾತಿ | 22 ತತಃ ಪರಮ್ ಯೀಶುಃ ಶಿಷ್ಯೈಃ ಸಾರ್ಧಂ ಯಿಹೂದೀಯದೇಶಂ ಗತ್ವಾ ತತ್ರ ಸ್ಥಿತ್ವಾ ಮಜ್ಜಯಿತುಮ್ ಆರಭತ | 23 ತದಾ ಶಾಲಮ್ ನಗರಸ್ಯ ಸಮೀಪಸ್ಥಾಯಿನಿ ಐನನ್ ಗ್ರಾಮೇ ಬಹುತರತೋಯಸಿಠೇಸ್ತತ್ರ ಯೋಹನ್ ಅಮಜ್ಜಯತ್ ತಥಾ ಚ ಲೋಕಾ ಆಗತ್ಯ ತೇನ ಮಜ್ಜಿತಾ ಅಭವನ್ | 24 ತದಾ ಯೋಹನ್ ಕಾರಾಯಾಂ ನ ಬದ್ಯಃ | 25 ಅಪರಞ್ಚ ಶಾಚಕರ್ಮ್ಯಣಿ ಯೋಹಾನಃ ಶಿಷ್ಯೈಃ ಸಹ ಯಿಹೂದೀಯಲೋಕಾನಾಂ ವಿವಾದೇ ಜಾತೇ, ತೇ ಯೋಹನಃ ಸಂನ್ನಿಧಿಂ ಗತ್ವಾಕಥಯನ್, 26 ಹೇ ಗುರೋ ಯದ್ಧನನದಾಃ ಪಾರೇ ಭವತಾ ಸಾರ್ಧಂ ಯ ಆಸೀತ್ ಯಸ್ಮಿಂಶ್ಚ ಭವಾನ್ ಸಾಕ್ಷ್ಯಂ ಪ್ರದದಾತ್ ಪಶ್ಯತು ಸೋಪಿ ಮಜ್ಜಯತಿ ಸರ್ವೇ ತಸ್ಯ ಸಮೀಪಂ ಯಾನ್ತಿ ಚ | 27 ತದಾ ಯೋಹನ್ ಪ್ರತ್ಯವೋಚದ್ ಈಶ್ವರೇಣ ನ ದತ್ತೇ ಕೋಪಿ ಮನುಜಃ

ಕಿಮಪಿ ಪ್ರಾಪ್ತುಂ ನ ಶಕ್ನೋತಿ | 28 ಅಹಂ ಅಭಿಷಿಕ್ತೋ ನ ಭವಾಮಿ ಕಿನ್ನು ತದಗ್ರೇ ಪ್ರೇಷಿತೋಸ್ಥಿ ಯಾಮಿಮಾಂ ಕಥಾಂ ಕಥಿತವಾನಾಹಂ ತತ್ರ ಯೂಯಂ ಸರ್ವೇ ಸಾಕ್ಷಿಣಃ ಸ್ಥ | 29 ಯೋ ಜನಃ ಕನ್ಯಾಂ ಲಭತೇ ಸ ಏವ ವರಃ ಕಿನ್ನು ವರಸ್ಯ ಸನ್ನಿಧೌ ದಕ್ಷಾಂಮಾನಂ ತಸ್ಯ ಯನ್ನಿತ್ರಂ ತೇನ ವರಸ್ಯ ಶಬ್ದೇ ಶ್ರುತೇಽತೀವಾಹ್ನಾದ್ಯತೇ ಮಮಾಪಿ ತದ್ವದ್ ಅನನ್ತಸಿದ್ಧಿರ್ಜಾತಾ | 30 ತೇನ ಕ್ರಮಶೋ ವರ್ಧಿತವ್ಯಂ ಕಿನ್ನು ಮಯಾ ಹಿತವ್ಯಂ | 31 ಯ ಲೂರ್ಧ್ವಾದಾಗಚ್ಛತ್ ಸ ಸರ್ವೇಷಾಂ ಮುಖ್ಯೋ ಯಶ್ಚ ಸಂಸಾರಾದ್ ಉದಪದ್ಯತ ಸ ಸಾಂಸಾರಿಕಃ ಸಂಸಾರೀಯಾಂ ಕಥಾಂ ಕಥಯತಿ ಯಸ್ತು ಸ್ವರ್ಗಾದಾಗಚ್ಛತ್ ಸ ಸರ್ವೇಷಾಂ ಮುಖ್ಯಃ | 32 ಸ ಯದಪಶ್ಯದಶ್ಯುಷೋಚ್ಚ ತಸ್ಮಿನ್ನೇವ ಸಾಕ್ಷ್ಯಂ ದದಾತಿ ತಥಾಪಿ ಪ್ರಾಯಶಃ ಕಶ್ಚಿತ್ ತಸ್ಯ ಸಾಕ್ಷ್ಯಂ ನ ಗೃಹ್ಯಾತಿ; 33 ಕಿನ್ನು ಯೋ ಗೃಹ್ಯಾತಿ ಸ ಈಶ್ವರಸ್ಯ ಸತ್ಯವಾದಿತ್ವಂ ಮುದ್ರಾಚ್ಛೆಂತಂ ಕರೋತಿ | 34 ಈಶ್ವರೇಣ ಯಃ ಪ್ರೇರಿತಃ ಸಏವ ಈಶ್ವರೀಯಕಥಾಂ ಕಥಯತಿ ಯತ ಈಶ್ವರ ಆತ್ಮಾನಂ ತಸ್ಮೈ ಅಪರಿಮಿತಮ್ ಅದದಾತ್ | 35 ಪಿತಾ ಪುತ್ರೇ ಸ್ನೇಹಂ ಕೃತ್ವಾ ತಸ್ಯ ಹಸ್ಯೇ ಸರ್ವಾಣಿ ಸಮರ್ಪಿತವಾನ್ | 36 ಯಃ ಕಶ್ಚಿತ್ ಪುತ್ರೇ ವಿಶ್ವಸಿತಿ ಸ ಏವಾನನ್ತಮ್ ಪರಮಾಯುಃ ಪ್ರಾಪ್ನೋತಿ ಕಿನ್ನು ಯಃ ಕಶ್ಚಿತ್ ಪುತ್ರೇ ನ ವಿಶ್ವಸಿತಿ ಸ ಪರಮಾಯುಷೋ ದರ್ಶನಂ ನ ಪ್ರಾಪ್ನೋತಿ ಕಿನ್ನು ಶ್ವರಸ್ಯ ಕೋಪಭಾಜನಂ ಭೂತ್ವಾ ತಿಷ್ಠತಿ | (aiṅīons 9166)

4 ಯೀಶುಃ ಸ್ವಯಂ ನಾಮಜ್ಜಯತ್ ಕೇವಲಂ ತಸ್ಯ ಶಿಷ್ಯಾ ಅಮಜ್ಜಯತ್ ಕಿನ್ನು ಯೋಹನೋಽಧಿಕಶಿಷ್ಯಾನ್ ಸ ಕರೋತಿ ಮಜ್ಜಯತಿ ಚ, 2 ಭಿರೂಶಿನ ಇಮಾಂ ವಾರ್ತಾಮಶ್ಯೂನ್ ಇತಿ ಪ್ರಭುರವಗತ್ಯ 3 ಯಿಹೂದೀಯದೇಶಂ ವಿಹಾಯ ಪುನ ಗರ್ಲೀಲಮ್ ಆಗತ್ | 4 ತತಃ ಶೋಮಿರೋಣಪ್ರದೇಶಸ್ಯ ಮಧ್ಯೇನ ತೇನ ಗನ್ತವ್ಯೇ ಸತಿ 5 ಯಾಕೂಬ್ ನಿಜಪುತ್ರಾಯ ಯೂಷಫೇ ಯಾಂ ಭೂಮಿಮ್ ಅದದಾತ್ ತತ್ಸಮೀಪಸ್ಥಾಯಿ ಶೋಮಿರೋಣಪ್ರದೇಶಸ್ಯ ಸುಖಾರ್ ನಾಮ್ನಾ ವಿಖ್ಯಾತಸ್ಯ ನಗರಸ್ಯ ಸನ್ನಿಧಾವುಪಾಸ್ಥಾತ್ | 6 ತತ್ರ ಯಾಕೂಬಃ ಪ್ರಹಿರಾಸೀತ್; ತದಾ ದ್ವಿತ್ರೀಯಯಾಮವೇಲಾಯಾಂ ಜಾತಾಯಾಂ ಸ ಮಾರ್ಗೇ ಶ್ರಮಾಪನ್ನಸ್ಯ ಪ್ರಹೇಃ ಪಾರ್ಶ್ವೇ ಉಪಾವಿಶತ್ | 7 ಏತರ್ಹಿ ಕಾಚಿತ್ ಶೋಮಿರೋಣೀಯಾ ಯೋಷಿತ್ ತೋಯೋತ್ಪೋಲನಾರ್ಥಮ್ ತತ್ರಾಗಮತ್ 8 ತದಾ ಶಿಷ್ಯಾಃ ಖಾದ್ಯದ್ರವ್ಯಾಣಿ ಕ್ರೇತುಂ ನಗರಮ್ ಅಗಚ್ಛನ್ | 9 ಯೀಶುಃ ಶೋಮಿರೋಣೀಯಾಂ ತಾಂ ಯೋಷಿತಮ್ ವ್ಯಾಹಾರ್ಷೀತ್ ಮಹ್ಯಂ ಕಿಚ್ಛಿತ್ ಪಾನೀಯಂ ಪಾತುಂ ದೇಹಿ | ಕಿನ್ನು ಶೋಮಿರೋಣೀಯೈಃ ಸಾಕಂ ಯಿಹೂದೀಯಲೋಕಾ ನ ವ್ಯವಹರನ್ ತಸ್ಮಾದ್ಧೇತೋಃ ಸಾಕಥಯತ್ ಶೋಮಿರೋಣೀಯಾ ಯೋಷಿತದಹಂ ತ್ವಂ ಯಿಹೂದೀಯೋಸಿ ಕಥಂ ಮತ್ತಃ ಪಾನೀಯಂ ಪಾತುಮ್ ಇಚ್ಛಸಿ? 10 ತತೋ ಯೀಶುರವದದ್ ಈಶ್ವರಸ್ಯ ಯದ್ವಾನಂ ತತ್ಪ್ರೀದ್ಯತ್ ಪಾನೀಯಂ ಪಾತುಂ ಮಹ್ಯಂ ದೇಹಿ ಯ ಇತ್ಥಂ ತ್ವಾಂ ಯಾಚತೇ ಸ ವಾ ಕ ಇತಿ ಚೇದಜ್ಞಾಸ್ಯಧಾಸ್ತರ್ಹಿ ತಮಯಾಚಿಷ್ಯಥಾಃ ಸ ಚ ತುಭ್ಯಮಮೃತಂ ತೋಯಮದಾಸ್ಯತ್ | 11 ತದಾ ಸಾ ಸೀಮನ್ನಿನೀ ಭಾಷಿತವತಿ, ಹೇ ಮಹೇಚ್ಚ ಪ್ರಹಿರ್ಗಮ್ನೀರೋ ಭವತೋ ನೀರೋತ್ಪೋಲನಪಾತ್ರಂ ನಾಸ್ತೀ ಚ ತಸ್ಮಾತ್ ತದಮೃತಂ ಕೀಲಾಲಂ ಕುತಃ ಪ್ರಾಪ್ಸ್ಯಸಿ? 12 ಯೋಸ್ಮಭ್ಯಮ್ ಇಮಮನ್ನೂಂ ದದೌ, ಯಸ್ಯ ಚ ಪರಿಜನಾ ಗೋಮೇಷಾದಯಶ್ಚ ಸರ್ವೇಽಸ್ಯ ಪ್ರಹೇಃ ಪಾನೀಯಂ ಪಪುರೇತಾದ್ಯಶೋ ಯೋಸ್ಮಾಕಂ ಪೂರ್ವಪುರುಷೋ ಯಾಕೂಬ್ ತಸ್ಮಾದಪಿ ಭವಾನ್ ಮಹಾನ್ ಕಿಂ? 13 ತತೋ ಯೀಶುರಕಥಯದ್ ಇದಂ ಪಾನೀಯಂ ಸಃ ಪಿವತಿ ಸ ಪುನಸ್ಯಷಾತ್ಪೋ ಭವಿಷ್ಯತಿ, 14 ಕಿನ್ನು ಮಯಾ ದತ್ತಂ ಪಾನೀಯಂ ಯಃ ಪಿವತಿ ಸ ಪುನಃ ಕದಾಪಿ ತ್ಯುಷಾತ್ಪೋ ನ ಭವಿಷ್ಯತಿ | ಮಯಾ ದತ್ತಮ್ ಇದಂ ತೋಯಂ ತಸ್ಮಾನ್ತಃ ಪ್ರಸವಣರೂಪಂ ಭೂತ್ವಾ ಅನನ್ಯಾಯುರ್ಯಾವತ್ ಸೋಷ್ಯತಿ | (aiṅīn 9165, aiṅīons 9166) 15 ತದಾ ಸಾ ವನಿತಾಕಥಯತ್ ಹೇ ಮಹೇಚ್ಚ ತರ್ಹಿ ಮಮ ಪುನಃ ಪೀಪಾಸಾ ಯಥಾ ನ ಜಾಯತೇ ತೋಯೋತ್ಪೋಲನಾಯ ಯಥಾತ್ರಾಗಮನಂ ನ ಭವತಿ ಚ ತದರ್ಥಂ ಮಹ್ಯಂ ತತ್ಪೋಯಂ ದೇಹೀ | 16 ತತೋ ಯೀಶುರವದದ್ಯಾಹಿ ತವ ಪತಿಮಾಹೂಯ ಸ್ಥಾನೇಽತ್ರಾಗಚ್ಛ | 17 ಸಾ ವಾಮಾವದತ್ ಮಮ ಪತಿನಾಸ್ತಿ | ಯೀಶುರವದತ್ ಮಮ ಪತಿನಾಸ್ತೀತಿ ವಾಕ್ಯಂ ಭದ್ರಮವೋಚಃ | 18 ಯತಸ್ತವ ಪಶ್ಯ ಪತಯೋಭವನ್ ಅಧುನಾ ತು ತ್ವಯಾ ಸಾರ್ಧಂ ಯಸ್ತಿಷ್ಯತಿ ಸ ತವ ಭರ್ತಾ ನ ವಾಕ್ಯಮಿದಂ ಸತ್ಯಮವಾದಿಃ | 19 ತದಾ ಸಾ ಮಹಿಲಾ ಗದಿತವತಿ ಹೇ ಮಹೇಚ್ಚ ಭವಾನ್ ಏಕೋ ಭವಿಷ್ಯದ್ವಾದೀತಿ ಬುದ್ಧಂ ಮಯಾ | 20 ಅಸ್ಮಾಕಂ ಪಿತೃಲೋಕಾ ಏತಸ್ಮಿನ್ ಶಿಲೋಚ್ಚಯೇಽಭಜನ್, ಕಿನ್ನು ಭವದ್ಧಿರಚ್ಯತೇ ಯಿರೂಶಾಲಮ್ ನಗರೇ ಭಜನಯೋಗ್ಯಂ ಸ್ಥಾನಮಾಸ್ತೇ | 21 ಯೀಶುರವೋಚತ್ ಹೇ ಯೋಷಿತ್ ಮಮ ವಾಕ್ಯೇ ವಿಶ್ವಸಿಹಿ ಯದಾ ಯೂಯಂ ಕೇವಲಶೈಲೇಽಸ್ಮಿನ್ ವಾ ಯಿರೂಶಾಲಮ್ ನಗರೇ ಪಿತೃಭಜನಂ ನ ಕರಿಷ್ಯದ್ಧೇ ಕಾಲ ಏತಾದ್ಯಶ್ಚ ಆಯಾತಿ | 22 ಯೂಯಂ ಯಂ ಭಜದ್ಧೇ ತಂ ನ ಜಾನೀಥ, ಕಿನ್ನು ವಯಂ ಯಂ ಭಜಾಮಹೇ ತಂ ಜಾನೀಮಹೇ, ಯತೋ ಯಿಹೂದೀಯಲೋಕಾನಾಂ ಮಧ್ಯಾತ್ ಪರಿತ್ರಾಣಂ ಜಾಯತೇ |

23 ಕಿನ್ನು ಯದಾ ಸತ್ಯಭಕ್ತಾ ಆತ್ಮನಾ ಸತ್ಯರೂಪೇಣ ಚ ಪಿತುರ್ಭಜನಂ ಕರಿಷ್ಯಂತೇ ಸಮಯ ಏತಾದೃಶ ಆಯಾತಿ, ವರಮ್ ಇದಾನೀವಮಿ ವಿದ್ಯತೇ; ಯತ ಏತಾದೃಶೋ ಭತ್ಯಾನ್ ಪಿತಾ ಚೇಷ್ಟತೇ | 24 ಈಶ್ವರ ಆತ್ಮಾ; ತತಸ್ಸಸ್ಯ ಯೇ ಭಕ್ತಾಸ್ತೇ ಸ ಆತ್ಮನಾ ಸತ್ಯರೂಪೇಣ ಚ ಭಜನೀಯಃ | 25 ತದಾ ಸಾ ಮಹಿಲಾವಾದೀತ್ ಖ್ರೀಷ್ಟನಾಮ್ನಾ ವಿಖ್ಯಾತೋಽಭಿಷಿಕ್ತಃ ಪುರುಷ ಆಗಮಿಷ್ಯತೀತಿ ಜಾನಾಮಿ ಸ ಚ ಸರ್ವಾಃ ಕಥಾ ಅಸ್ಮಾನ್ ಜ್ಞಾಪಯಿಷ್ಯತಿ | 26 ತತೋ ಯೀಶುರವದತ್ ತ್ವಯಾ ಸಾರ್ಧಂ ಕಥನಂ ಕರೋಮಿ ಯೋಽಹಮ್ ಅಹಮೇವ ಸ ಪುರುಷಃ | 27 ಏತಸ್ಮಿನ್ ಸಮಯೇ ಶಿಷ್ಯಾ ಆಗತ್ಯ ತಥಾ ಸ್ತ್ರಿಯಾ ಸಾರ್ಧಂ ತಸ್ಯ ಕಥೋಪಕಥನೇ ಮಹಾಶ್ಚರ್ಯಮ್ ಅಮನ್ಯನ್ ತಥಾಪಿ ಭವಾನ್ ಕಿಮಿಚ್ಛತಿ? ಯದ್ವಾ ಕಿಮರ್ಥಮ್ ಏತಯಾ ಸಾರ್ಧಂ ಕಥಾಂ ಕಥಯತಿ? ಇತಿ ಕೋಪಿ ನಾಪ್ಯಭ್ಯತ್ | 28 ತತಃ ಪರಂ ಸಾ ನಾರೀ ಕಲಶಂ ಸ್ಥಾಪಯಿತ್ವಾ ನಗರಮಧ್ಯಂ ಗತ್ವಾ ಲೋಕೇಭ್ಯೋಽಕಥಾಯದ್ | 29 ಅಹಂ ಯದೃತ್ ಕರ್ಮಾಕರವಂ ತತ್ತ್ವಂ ಮಹ್ಯಮಕಥಯದ್ ಏತಾದೃಶಂ ಮಾನವಮೇಕಮ್ ಆಗತ್ಯ ಪಶ್ಯತ ರು ಕಿಮ್ ಅಭಿಷಿಕ್ತೋ ನ ಭವತಿ? 30 ತತಸ್ತೇ ನಗರಾದ್ ಬಹಿರಾಗತ್ಯ ತಾತಸ್ಯ ಸಮೀಪಮ್ ಆಯನ್ | 31 ಏತರ್ಹಿ ಶಿಷ್ಯಾಃ ಸಾಧಯಿತ್ವಾ ತಂ ವ್ಯಾಹಾರ್ಷುಃ ಹೇ ಗುರೋ ಭವಾನ್ ಕಿಚ್ಛಿದ್ ಭೂಕ್ತಾಂ | 32 ತತಃ ಸೋವದದ್ ಯುಷ್ಮಾಭಿಯನ್ ಜ್ಞಾಯತೇ ತಾದೃಶಂ ಭಕ್ತಂ ಮಮಾಸ್ತೇ | 33 ತದಾ ಶಿಷ್ಯಾಃ ಪರಸ್ಪರಂ ಪ್ರಷ್ಟುಮ್ ಆರಮ್ಬನ್ತ, ಕಿಮಸ್ಮೈ ಕೋಪಿ ಕಿಮಪಿ ಭಕ್ತಮಾನೀಯ ದತ್ತವಾನ್? 34 ಯೀಶುರವೋಚತ್ ಮತ್ಪ್ರೀರಕಸ್ಯಾಭಿಮತಾನುರೂಪಕರಣಂ ತಸ್ಯೈವ ಕರ್ಮಿಸಿದ್ಧಿಕಾರಣಞ್ ಮಮ ಭಕ್ತಂ | 35 ಮಾಸಚತುಷ್ಟಯೇ ಜಾತೇ ಶಸ್ತಕರ್ತನಸಮಯೋ ಭವಿಷ್ಯತೀತಿ ವಾಕ್ಯಂ ಯುಷ್ಮಾಭಿಃ ಕಿಂ ನೋದ್ಯತೇ? ಕಿನ್ತ್ವಹಂ ವದಾಮಿ, ಶಿರ ಉತ್ಪೋಲೈ ಕ್ಷೇತ್ರಾಣಿ ಪ್ರತಿ ನಿರೀಕ್ಷ್ಯ ಪಶ್ಯತ, ಇದಾನೀಂ ಕರ್ತನಯೋಗ್ಯಾನಿ ಶುಕ್ಲವರ್ಣಾನ್ಯಭವನ್ | 36 ಯುಚ್ಚಿನತ್ರಿ ಸ ವೇತನಂ ಲಭತೇ ಅನನ್ಯಾಯಃಸ್ವರೂಪಂ ಶಸ್ತ್ರಂ ಸ ಗೃಹ್ಯಾತಿ ಚ, ತೇನೈವ ವಪ್ತಾ ಛೇತ್ವಾ ಚ ಯುಗಪದ್ ಅನನ್ಯತಃ | (aiōnios g166) 37 ಇತ್ಥಂ ಸತಿ ಪಪತ್ಯೇಕಶ್ಚಿನತ್ಯನ್ಯ ಇತಿ ವಚನಂ ಸಿದ್ಧತಿ | 38 ಯತ್ರ ಯೂಯಂ ನ ಪರ್ಯೃಶ್ಯಾಮ್ಯತ ತಾದೃಶಂ ಶಸ್ತ್ರಂ ಛೇತ್ತುಂ ಯುಷ್ಮಾನ್ ಪ್ರೈರಯಮ್ ಅನ್ಯೇ ಜನಾಃಪರ್ಯೃಶ್ಯಾಮ್ಯನ್ ಯೂಯಂ ತೇಷಾಂ ಶ್ರಗಸ್ಥ ಫಲಮ್ ಅಲಭದ್ಧಮ್ | 39 ಯಸ್ಮಿನ್ ಕಾಲೇ ಯದೃತ್ ಕರ್ಮಾಕಾರ್ಷಂ ತತ್ತ್ವಂ ಸ ಮಹ್ಯಮ್ ಅಕಥಯತ್ ತಸ್ಯಾ ವನಿತಾಯಾ ಇದಂ ಸಾಕ್ಷ್ಯವಾಕ್ಯಂ ಶ್ರುತ್ವಾ ತನ್ನಗರನಿವಾಸಿನೋ ಬಹವಃ ಶೋಮಿರೋಣೀಯಲೋಕಾ ವ್ಯಶ್ಚಸನ್ | 40 ತಥಾ ಚ ತಸ್ಯಾನಿಕೇ ಸಮುಪಸ್ಥಾಯ ಸ್ತೇಷಾಂ ಸನ್ನಿಧೌ ಕತಿಚಿದ್ ದಿನಾನಿ ಸ್ಥಾತುಂ ತಸ್ಮಿನ್ ವಿನಯಮ್ ಅಕುರ್ವಾನ್ ತಸ್ಮಾತ್ ಸ ದಿನದ್ವಯಂ ತತ್ಸಾನ್ಯೇ ನ್ಯವಷ್ಟತ್ | 41 ತತಸ್ಸಸ್ಯೋಪದೇಶೇನ ಬಹವೋಽಪರೇ ವಿಶ್ವಸ್ಯ | 42 ತಾಂ ಯೋಷಾಮವದನ್ ಕೇವಲಂ ತವ ವಾಕ್ಯೇನ ಪ್ರತೀಮ ಇತಿ ನ, ಕಿನ್ನು ಸ ಜಗತೋಽಭಿಷಿಕ್ತಸ್ಯಾತೀತಿ ತಸ್ಯ ಕಥಾಂ ಶ್ರುತ್ವಾ ವಯಂ ಸ್ವಯಮೇವಾಜ್ಞಾಸಮಹಿ | 43 ಸ್ವದೇಶೇ ಭವಿಷ್ಯದ್ಧಕ್ತುಃ ಸತ್ಕಾರೋ ನಾಸ್ತೀತಿ ಯದ್ವಪಿ ಯೀಶುಃ ಪ್ರಮಾಣಂ ದತ್ತಾಕಥಯತ್ | 44 ತಥಾಪಿ ದಿವಸದ್ವಯಾತ್ ಪರಂ ಸ ತಸ್ಮಾತ್ ಸ್ಥಾನಾದ್ ಗಾಲೀಲಂ ಗತವಾನ್ | 45 ಅನನ್ತರಂ ಯೇ ಗಾಲೀಲೀ ಲಿಯಲೋಕಾ ಉತ್ಸವೇ ಗತಾ ಉತ್ಸವಸಮಯೇ ಯಿರೂಶಲಮ್ ನಗರೇ ತಸ್ಯ ಸರ್ವಾಃ ಕ್ರಿಯಾ ಅಪಶ್ಯನ್ ತೇ ಗಾಲೀಲಮ್ ಆಗತಂ ತಮ್ ಆಗೃಹ್ಣನ್ | 46 ತತಃ ಪರಮ್ ಯೀಶು ಯಿಸ್ಮಿನ್ ಕಾನಾನಗರೇ ಜಲಂ ದ್ರಾಕ್ಷಾರಸಮ್ ಆಕರೋತ್ ತತ್ ಸ್ಯಾನ್ ಪುನರಗಾತ್ | ತಸ್ಮಿನ್ನೇವ ಸಮಯೇ ಕಸ್ಯಚಿದ್ ರಾಜಸಭಾಸ್ವಾರಸ್ಯ ಪುತ್ರಃ ಕರ್ಪುರ್ನಾಹೂಮಪುರೀ ರೋಗಗ್ರಸ್ತ ಆಸೀತ್ | 47 ಸ ಯೇಹೂದೀಯದೇಶಾದ್ ಯೀಶೋ ಗರ್ಲೀಲಾಗಮನವಾರ್ತಾಂ ನಿಶಮ್ಯ ತಸ್ಯ ಸಮೀಪಂ ಗತ್ವಾ ಪ್ರಾರ್ಥ್ಯ ವ್ಯಾಹೃತವಾನ್ ಮಮ ಪುತ್ರಸ್ಯ ಪ್ರಾಯೇಣ ಕಾಲ ಆಸನ್ನಃ ಭವಾನ್ ಆಗತ್ಯ ತಂ ಸ್ವಸ್ಥಂ ಕರೋತು | 48 ತದಾ ಯೀಶುರಕಥಯದ್ ಆಶ್ಚರ್ಯಂ ಕರ್ಮ್ಯ ಚಿತ್ರಂ ಚಿಹ್ನಂ ಚ ನ ದೃಷ್ಟ್ವಾ ಯೂಯಂ ನ ಪ್ರತ್ಯೇಷ್ಯಥ | 49 ತತಃ ಸ ಸಭಾಸದವದತ್ ಹೇ ಮಹೇಚ್ಛ ಮಮ ಪುತ್ರೇ ನ ಮೃತೇ ಭವಾನಾಗಚ್ಛತು | 50 ಯೀಶುಸ್ತವವದದ್ ಗಚ್ಛ ತವ ಪುತ್ರೋಽಜೀವೀತ್ ತದಾ ಯೀಶುನೋಕ್ತವಾಕ್ಯೇ ಸ ವಿಶ್ವಸ್ಯ ಗತವಾನ್ | 51 ಗಮನಕಾಲೇ ಮಾರ್ಗಮಧ್ಯೇ ದಾಸಾಸ್ತಂ ಸಾಕ್ಷಾತ್ಪ್ರಾಪ್ತವದನ್ ಭವತಃ ಪುತ್ರೋಽಜೀವೀತ್ | 52 ತತಃ ಕಂ ಕಾಲಮಾರಭ್ಯ ರೋಗಪ್ರತೀಕಾರಾರಮ್ನೋ ಜಾತಾ ಇತಿ ಪೃಷ್ಟೇ ತೈರುಕ್ತಂ ಹ್ಯಃ ಸಾರ್ಧದಣ್ಡದ್ಯಯಾಧಿಕದ್ವಿತೀಯಯಾಮೇ ತಸ್ಯ ಜ್ವರತ್ಯಾಗೋಽಭವತ್ | 53 ತದಾ ಯೀಶುಸ್ತಸ್ಮಿನ್ ಕ್ಷಣೇ ಪ್ರೋಕ್ತವಾನ್ ತವ ಪುತ್ರೋಽಜೀವೀತ್ ಪಿತಾ ತದ್ಬುದ್ಧ್ವಾ ಸಪರಿವಾರೋ ವ್ಯಶ್ಚಸೀತ್ | 54 ಯಿಹೂದೀಯದೇಶಾದ್ ಆಗತ್ಯ ಗಾಲೀಲಿ ಯೀಶುರೇತದ್ ದ್ವಿತೀಯಮ್ ಆಶ್ಚರ್ಯಕರ್ಮಾಕರೋತ್ |

5 ತತಃ ಪರಂ ಯಿಹೂದೀಯಾನಾಮ್ ಉತ್ಸವ ಉಪಸ್ಥಿತೇ ಯೀಶು ಯಿರೂಶಾಲಮಂ ಗತವಾನ್ | 2 ತಸ್ಮಿನ್ನಗರೇ ಮೇಷನಾಮ್ನೋ ದ್ವಾರಸ್ಯ ಸಮೀಪೇ ಇಬ್ರೀಯಭಾಷಯಾ ಬೈಥೇಸ್ಸಾ ನಾಮ್ನಾ ಪಿಷ್ಕರಿಣೀ ಪಞ್ಚಘಟ್ಟಯುಕ್ತಾಸೀತ್ | 3

ತಸ್ಯಾಸ್ತೇಷು ಘಟ್ಟೇಷು ಕಿಲಾಲಕಮ್ಪನಮ್ ಅಪೇಕ್ಷ್ಯ ಅನ್ಲಖಿಷ್ಯಶುಷ್ಕಾಜ್ಞಾದಯೋ ಬಹವೋ ರೋಗಿಣಃ ಪತನ್ತಸ್ತಿಸ್ತು | 4
 ಯತೋ ವಿಶೇಷಕಾಲೇ ತಸ್ಯ ಸರಸೋ ವಾರಿ ಸ್ವರ್ಗೀಯದೂತ ಏತ್ಯಾಕಮ್ಪಯತ್ ತತ್ಕೀಲಾಲಕಮ್ಪನಾತ್ ಪರಂ ಯಃ ಕಶ್ಚಿದ್
 ರೋಗೀ ಪ್ರಥಮಂ ಪಾನೀಯಮವಾರೋಹತ್ ಸ ಏವ ತತ್ಕ್ಷಣಾದ್ ರೋಗಮುಕ್ತೋಽಭವತ್ | 5 ತದಾಷ್ಟಾತ್ರಿಂಶದ್ವರ್ಷಾಣಿ
 ಯಾವದ್ ರೋಗಗ್ರಸ್ತ ಏಕಜನಸ್ತಸ್ಮಿನ್ ಸ್ಯಾನೇ ಸ್ಥಿತವಾನ್ | 6 ಯೀಶುಸ್ತಂ ಶಯಿತಂ ದೃಷ್ಟ್ವಾ ಬಹುಕಾಲಿಕರೋಗೀತಿ ಜ್ಞಾತ್ವಾ
 ವ್ಯಾಹೃತವಾನ್ ತ್ವಂ ಕಿಂ ಸ್ವಸ್ಥೋ ಬುಭೂಷಸಿ? 7 ತತೋ ರೋಗೀ ಕಥಿತವಾನ್ ಹೇ ಮಹೇಚ್ಛ ಯದಾ ಕೀಲಾಲಂ ಕಮ್ಪತೇ ತದಾ
 ಮಾಂ ಪುಷ್ಕರಿಣೀಮ್ ಅವರೋಹಯಿತುಂ ಮಮ ಕೋಪಿ ನಾಸಿ, ತಸ್ಮಾನ್ ಮಮ ಗಮನಕಾಲೇ ಕಶ್ಚಿದನ್ಯೋಽಗ್ರೋ ಗತ್ವಾ
 ಅವರೋಹತಿ | 8 ತದಾ ಯೀಶುರಕಥಯದ್ ಉತ್ಪ್ರಿಷ್ಯ ತವ ಶಯ್ಯಾಮುತ್ಸೋಲ್ಕೃಗೃಹೀತ್ವಾ ಯಾಹಿ | 9 ಸ ತತ್ಕ್ಷಣಾತ್ ಸ್ವಸ್ಥೋ
 ಭೂತ್ವಾ ಶಯ್ಯಾಮುತ್ಸೋಲ್ಕೃದಾದಾಯ ಗತವಾನ್ ಕಿನ್ನು ತದ್ಗಿನಂ ವಿಶ್ರಾಮವಾರಃ | 10 ತಸ್ಮಾದ್ ಯಿಹೂದೀಯಾಃ ಸ್ವಸ್ತಂ ನರಂ
 ವ್ಯಾಹರನ್ ಅದ್ಯ ವಿಶ್ರಾಮವಾರೇ ಶಯನೀಯಮಾದಾಯ ನ ಯಾತವ್ಯಮ್ | 11 ತತಃ ಸ ಪ್ರತ್ಯವೋಚದ್ ಯೋ ಮಾಂ
 ಸ್ವಸ್ಥಮ್ ಅಕಾರ್ಷೀತ್ ಶಯನೀಯಮ್ ಉತ್ಸೋಲ್ಕೃದಾದಾಯ ಯಾತುಂ ಮಾಂ ಸ ಏವಾದಿಶತ್ | 12 ತದಾ ತೇಽಪ್ಯುಚ್ಛನ್
 ಶಯನೀಯಮ್ ಉತ್ಸೋಲ್ಕೃದಾದಾಯ ಯಾತುಂ ಯ ಆಜ್ಞಾಪಯತ್ ಸ ಕಃ? 13 ಕಿನ್ನು ಸ ಕ ಇತಿ ಸ್ವೇಭೂತೋ ನಾಜಾನಾದ್
 ಯತಸ್ತಸ್ಮಿನ್ ಸ್ಯಾನೇ ಜನತಾಸತ್ತ್ವಾದ್ ಯೀಶುಃ ಸ್ಥಾನಾನ್ತರಮ್ ಆಗಮತ್ | 14 ತತಃ ಪರಂ ಯೀಶು ಮ್ಫನ್ದಿರೇ ತಂ ನರಂ
 ಸಾಕ್ಷಾತ್ಪ್ರಾಕಥಯತ್ ಪಶ್ಯೇದಾನೀಮ್ ಅನಾಮಯೋ ಜಾತೋಸಿ ಯಥಾಧಿಕಾ ದುರ್ದಶಾ ನ ಘಟಿತೇ ತದ್ವೇತೋಃ
 ಪಾಪಂ ಕರ್ಮ್ ಪುನರ್ಮಾರ್ಕಾಷೀಃ | 15 ತತಃ ಸ ಗತ್ವಾ ಯಿಹೂದೀಯಾನ್ ಅವದದ್ ಯೀಶು ಮ್ಫಮ್ ಅರೋಗಿಣಮ್
 ಅಕಾರ್ಷೀತ್ | 16 ತತೋ ಯೀಶು ವಿಶ್ರಾಮವಾರೇ ಕಮ್ಪೇದ್ಯಶಂ ಕೃತವಾನ್ ಇತಿ ಹೇತೋ ಯಿಹೂದೀಯಾಸ್ತಂ
 ತಾಡಯಿತ್ವಾ ಹನ್ತುಮ್ ಅಚೇಷ್ಟನ್ | 17 ಯೀಶುಸ್ತಾನಾಖ್ಯತ್ ಮಮ ಪಿತಾ ಯತ್ ಕಾರ್ಯಂ ಕರೋತಿ ತದನುರೂಪಮ್
 ಅಹಮಪಿ ಕರೋತಿ | 18 ತತೋ ಯಿಹೂದೀಯಾಸ್ತಂ ಹನ್ತುಂ ಪುನರಯತನ್ತ ಯತೋ ವಿಶ್ರಾಮವಾರಂ ನಾಮನ್ಯತ ತದೇವ
 ಕೇವಲಂ ನ ಅಧಿಕನ್ನು ಈಶ್ವರಂ ಸ್ವಪಿತರಂ ಪ್ರೋಚ್ಯ ಸ್ವಮಪೀಶ್ವರತುಲ್ಯಂ ಕೃತವಾನ್ | 19 ಪಶ್ಚಾದ್ ಯೀಶುರವದದ್
 ಯುಷ್ಮಾನಹಂ ಯಥಾರ್ಥತರಂ ವದಾಮಿ ಪುತ್ರಃ ಪಿತರಂ ಯದ್ಯತ್ ಕರ್ಮ್ ಕುರ್ವನ್ತಂ ಪಶ್ಯತಿ ತದತಿರಿಕ್ತಂ ಸ್ವೇಚ್ಛಾತಃ ಕಿಮಪಿ
 ಕರ್ಮ್ ಕರ್ತುಂ ನ ಶಕ್ನೋತಿ | ಪಿತಾ ಯತ್ ಕರೋತಿ ಪುತ್ರೋಪಿ ತದೇವ ಕರೋತಿ | 20 ಪಿತಾ ಪುತ್ರೇ ಸ್ನೇಹಂ ಕರೋತಿ
 ತಸ್ಮಾತ್ ಸ್ವಯಂ ಯದ್ಯತ್ ಕರ್ಮ್ ಕರೋತಿ ತತ್ಪರ್ವಂ ಪುತ್ರಂ ದರ್ಶಯತಿ; ಯಥಾ ಚ ಯುಷ್ಮಾಕಂ ಆಶ್ಚರ್ಯಜ್ಞಾನಂ
 ಜನಿಷ್ಯತೇ ತದರ್ಥಮ್ ಇತೋಪಿ ಮಹಾಕರ್ಮ್ ತಂ ದರ್ಶಯಿಷ್ಯತಿ | 21 ವಸ್ತುತಸ್ಯ ಪಿತಾ ಯಥಾ ಪ್ರಮಿತಾನ್ ಉತ್ಪಾಪ್ಯ
 ಸಜಿವಾನ್ ಕರೋತಿ ತದ್ವತ್ ಪುತ್ರೋಪಿ ಯಂ ಯಂ ಇಚ್ಛತಿ ತಂ ತಂ ಸಜೀವಂ ಕರೋತಿ | 22 ಸರ್ವೇಃ ಪಿತರಂ ಯಥಾ
 ಸತ್ಕುರ್ವನ್ತಿ ತಥಾ ಪುತ್ರಮಪಿ ಸತ್ಕಾರಯಿತುಂ ಪಿತಾ ಸ್ವಯಂ ಕಸ್ಯಾವಿ ವಿಚಾರಮಕೃತ್ವಾ ಸರ್ವವಿಚಾರಾಣಾಂ ಭಾರಂ ಪುತ್ರೇ
 ಸಮರ್ಪಿತವಾನ್ | 23 ಯಃ ಪುತ್ರಂ ಸತ್ ಕರೋತಿ ಸ ತಸ್ಯ ಪ್ರೇರಕಮಪಿ ಸತ್ ಕರೋತಿ | 24 ಯುಷ್ಮಾನಾಹಂ ಯಥಾರ್ಥತರಂ
 ವದಾಮಿ ಯೋ ಜನೋ ಮಮ ವಾಕ್ಯಂ ಶ್ರುತ್ವಾ ಮತ್ಪ್ರೇರಕೇ ವಿಶ್ವಸಿತಿ ಸೋನನ್ತಾಯುಃ ಪ್ರಾಪ್ನೋತಿ ಕದಾಪಿ ದಣ್ಣಬಾಜನಂ ನ
 ಭವತಿ ನಿಧನಾದುತ್ಥಾಯ ಪರಮಾಯುಃ ಪ್ರಾಪ್ನೋತಿ | (aiōnios gl166) 25 ಅಹಂ ಯುಷ್ಮಾನತಿ ಯಥಾರ್ಥಂ ವದಾಮಿ ಯದಾ
 ಮೃತಾ ಈಶ್ವರಪುತ್ರಸ್ಯ ನಿನಾದಂ ಶ್ರೋಷ್ಯನ್ನಿ ಯೇ ಚ ಶ್ರೋಷ್ಯನ್ನಿ ತೇ ಸಜೀವಾ ಭವಿಷ್ಯನ್ನಿ ಸಮಯ ಏತಾದ್ಯಶ ಆಯಾತಿ ವರಮ್
 ಇದಾನೀಮಪ್ಯಪತಿಷ್ಯತಿ | 26 ಪಿತಾ ಯಥಾ ಸ್ವಯಂಜ್ಞೇವೀ ತಥಾ ಪುತ್ರಾಯುಃ ಸ್ವಯಂಜ್ಞೇವಿತ್ಪಾದ್ಧಿಕಾರಂ ದತ್ತವಾನ್ | 27 ಸ
 ಮನುಷ್ಯಪುತ್ರಃ ಏತಸ್ಮಾತ್ ಕಾರಣಾತ್ ಪಿತಾ ದಣ್ಣಕರಣಾಧಿಕಾರಮಪಿ ತಸ್ಮಿನ್ ಸಮರ್ಪಿತವಾನ್ | 28 ಏತದರ್ಥೇ ಯೂಯಮ್
 ಆಶ್ಚರ್ಯಂ ನ ಮನ್ಯದ್ಧಂ ಯತೋ ಯಸ್ಮಿನ್ ಸಮಯೇ ತಸ್ಯ ನಿನಾದಂ ಶ್ರುತ್ವಾ ಶ್ರುಶಾನಸ್ಥಾಃ ಸರ್ವೇಃ ಬಹಿರಾಗಮಿಷ್ಯನ್ನಿ ಸಮಯ
 ಏತಾದ್ಯಶ ಉಪಸ್ಥಾಸ್ಯತಿ | 29 ತಸ್ಮಾದ್ ಯೇ ಸತ್ಕರ್ಮಾಣಿ ಕೃತವನ್ತಸ್ಯ ಉತ್ಥಾಯ ಆಯುಃ ಪ್ರಾಪ್ಸ್ಯನ್ನಿ ಯೇ ಚ ಕುಕರ್ಮಾಣಿ
 ಕೃತವನ್ತಸ್ಯ ಉತ್ಥಾಯ ದಣ್ಣಂ ಪ್ರಾಪ್ಸ್ಯನ್ನಿ | 30 ಅಹಂ ಸ್ವಯಂ ಕಿಮಪಿ ಕರ್ತುಂ ನ ಶಕ್ನೋಮಿ ಯಥಾ ಶುಣೋಮಿ ತಥಾ
 ವಿಚಾರಯಾಮಿ ಮಮ ವಿಚಾರಇನ್ಯಾಯ್ಯುಃ ಯತೋಹಂ ಸ್ವೀಯಾಭೀಷ್ಟಂ ನೇಹಿತ್ವಾ ಮತ್ಪ್ರೇರಯಿತುಃ ಪಿತುರಿಷ್ಯಮ್ ಈಹೇ |
 31 ಯದಿ ಸ್ತಸ್ಮಿನ್ ಸ್ವಯಂ ಸಾಕ್ಷ್ಯಂ ದದಾಮಿ ತರ್ಹಿ ತತ್ಪಾಕ್ಷ್ಯಮ್ ಆಗ್ರಾಹ್ಯಂ ಭವತಿ; 32 ಕಿನ್ನು ಮದರ್ಥೇಽಪರೋ ಜನಃ
 ಸಾಕ್ಷ್ಯಂ ದದಾತಿ ಮದರ್ಥೇ ತಸ್ಯ ಯತ್ ಸಾಕ್ಷ್ಯಂ ತತ್ ಸತ್ಯಮ್ ಏತದಪ್ಯಹಂ ಜಾನಾಮಿ | 33 ಯುಷ್ಮಾಭಿ ಯೋರಹನಂ ಪ್ರತಿ
 ಲೋಕೇಷು ಪ್ರೇರಿತೇಷು ಸ ಸತ್ಯಕಥಾಯಾಂ ಸಾಕ್ಷ್ಯಮದದಾತ್ | 34 ಮಾನುಷಾದಹಂ ಸಾಕ್ಷ್ಯಂ ನೋಪೇಕ್ಷೇ ತಥಾಪಿ ಯೂಯಂ
 ಯಥಾ ಪರಿತ್ರಯದ್ವೇ ತದರ್ಥಮ್ ಇದಂ ವಾಕ್ಯಂ ವದಾಮಿ | 35 ಯೋಹನ್ ದೇದೀಪ್ಯಮಾನೋ ದೀಪ ಇವ ತೇಜಸ್ವೀ

ಸ್ಥಿತವಾನ್ ಯೂಯಮ್ ಅಲ್ಪಕಾಲಂ ತಸ್ಯ ದೀಪ್ತಾನಂದಿತುಂ ಸಮಮನ್ಯದ್ಧಂ | 36 ಕಿನ್ತು ತತ್ರಮಾಣಾದಪಿ ಮಮ ಗುರುತರಂ ಪ್ರಮಾಣಂ ವಿದ್ಯತೇ ಪಿತಾ ಮಾಂ ಪ್ರೇಷ್ಯ ಯದ್ಯತ್ ಕರ್ಮ ಸಮಾಪಯಿತುಂ ಶಕ್ತಿ ಮುದದಾತ್ ಮಯಾ ಕೃತಂ ತತ್ತತ್ ಕರ್ಮ ಮದರ್ಥೇ ಪ್ರಮಾಣಂ ದದಾತಿ | 37 ಯಃ ಪಿತಾ ಮಾಂ ಪ್ರೇರಿತವಾನ್ ಮೋಪಿ ಮದರ್ಥೇ ಪ್ರಮಾಣಂ ದದಾತಿ | ತಸ್ಯ ವಾಕ್ಯಂ ಯುಷ್ಮಾಭಿಃ ಕದಾಪಿ ನ ಶ್ರುತಂ ತಸ್ಯ ರೂಪಣ್ಣು ನ ದೃಷ್ಟಂ | 38 ತಸ್ಯ ವಾಕ್ಯಣ್ಣು ಯುಷ್ಮಾಕಮ್ ಅನ್ಯಃ ಕದಾಪಿ ಸ್ಥಾನಂ ನಾಪ್ನೋತಿ ಯತಃ ಸ ಯಂ ಪ್ರೇಷಿತವಾನ್ ಯೂಯಂ ತಸ್ಮಿನ್ ನ ವಿಶ್ವಸಿಥ | 39 ಧರ್ಮಪುಸ್ತಕಾನಿ ಯೂಯಮ್ ಆಲೋಚಯದ್ಧಂ ತೈ ವಾಕ್ಯೈರನನ್ಯಾಯಃ ಪ್ರಾಪ್ನಾನ್ಮ ಇತಿ ಯೂಯಂ ಬುದ್ಧ್ಯದೈ ತದ್ಧರ್ಮಪುಸ್ತಕಾನಿ ಮದರ್ಥೇ ಪ್ರಮಾಣಂ ದದತಿ | (aiṅios g166) 40 ತಥಾಪಿ ಯೂಯಂ ಪರಮಾಯುಃಪ್ರಾಪ್ತಯೇ ಮಮ ಸಂನಿಧಿಮ್ ನ ಜಿಗಮಿಷಥ | 41 ಅಹಂ ಮಾನುಷೇಭ್ಯಃ ಸತ್ತಾರಂ ನ ಗೃಹ್ಯಾಮಿ | 42 ಅಹಂ ಯುಷ್ಮಾನ್ ಜಾನಾಮಿ; ಯುಷ್ಮಾಕಮನ್ವರಂ ಈಶ್ವರಪೇಮ ನಾಸ್ಮಿ | 43 ಅಹಂ ನಿಜಪಿತು ನಾರ್ಮಾಗತೋಸ್ಮಿ ತಥಾಪಿ ಮಾಂ ನ ಗೃಹ್ಣೀಥ ಕಿನ್ತು ಕಶ್ಚಿದ್ ಯದಿ ಸ್ವನಾಮ್ನಾ ಸಮಾಗಮಿಷ್ಯತಿ ತರ್ಹಿ ತಂ ಗ್ರಹೀಷ್ಯಥ | 44 ಯೂಯಮ್ ಈಶ್ವರಾತ್ ಸತ್ತಾರಂ ನ ಚಿಷ್ಯತ್ವಾ ಕೇವಲಂ ಪರಸ್ವರಂ ಸತ್ತಾರಮ್ ಚೇದ್ ಆದದ್ವೈ ತರ್ಹಿ ಕಥಂ ವಿಶ್ವಸಿತುಂ ಶಕ್ಸುಥ? 45 ಪುತುಃ ಸಮೀಪೇಽಹಂ ಯುಷ್ಮಾನ್ ಅಪವದಿಷ್ಯಾಮೀತಿ ಮಾ ಚಿನ್ತಯತ ಯಸ್ಮಿನ್, ಯಸ್ಮಿನ್ ಯುಷ್ಮಾಕಂ ವಿಶ್ವಸಃ ಸಏವ ಮೂಸಾ ಯುಷ್ಮಾನ್ ಅಪವದತಿ | 46 ಯದಿ ಯೂಯಂ ತಸ್ಮಿನ್ ವೃಶ್ವಸಿಷ್ಯತ ತರ್ಹಿ ಮಯ್ಯಪಿ ವೃಶ್ವಸಿಷ್ಯತ, ಯತ್ ಸ ಮಯಿ ಲಿಖಿತವಾನ್ | 47 ತತೋ ಯದಿ ತೇನ ಲಿಖಿತವಾನಿ ನ ಪ್ರತಿಥ ತರ್ಹಿ ಮಮ ವಾಕ್ಯಾನಿ ಕಥಂ ಪ್ರತ್ಯೇಷ್ಯಥ?

6 ತತಃ ಪರಂ ಯೀಶು ಗಾರ್ಲೀಲ್ ಪ್ರದೇಶೀಯಸ್ಯ ತಿವಿರಿಯಾನಾಮ್ನಃ ಸಿನ್ದೋಃ ಪಾರಂ ಗತವಾನ್ | 2 ತತೋ ವ್ಯಾಧಿಮಲ್ಲೋಕಸ್ವಾಸ್ಥ್ಯಕರಣರೂಪಾಣಿ ತಸ್ಯಾಶ್ಚರ್ಯಾಣಿ ಕರ್ಮಾಣಿ ದೃಷ್ಟ್ವಾ ಬಹವೋ ಜನಾಸ್ತಶ್ಚಾನ್ದ ಅಗಚ್ಛನ್ | 3 ತತೋ ಯೀಶುಃ ಪವ್ವತಮಾರುಹ್ಯ ತತ್ರ ಶಿಷ್ಯೈಃ ಸಾಕಮ್ | 4 ತಸ್ಮಿನ್ ಸಮಯ ನಿಸ್ಸಾರೋತ್ಪವನಾಮ್ನಿ ಯಿಹೂದೀಯಾನಾಮ ಉತ್ಪವ ಉಪಸ್ಥಿತೇ 5 ಯೀಶು ನೇಗತ್ರೇ ಉತ್ತೋಲ್ಕ ಬಹುಲೋಕಾನ್ ಸ್ವಸಮೀಪಾಗತಾನ್ ವಿಲೋಕ್ಯ ಫಿಲಿಪಂ ಪೃಷ್ಟವಾನ್ ಏತೇಷಾಂ ಭೋಜನಾಯ ಭೋಜದ್ರವ್ಯಾಣಿ ವಯಂ ಕುತ್ರ ಕ್ರೇತುಂ ಶಕ್ತುಮಃ? 6 ವಾಕ್ಯಮಿದಂ ತಸ್ಯ ಪರೀಕ್ಷಾರ್ಥಮ್ ಅವಾದೀತ್ ಕಿನ್ತು ಯತ್ ಕರಿಷ್ಯತಿ ತತ್ ಸ್ವಯಮ್ ಅಜಾನಾತ್ | 7 ಫಿಲಿಪಃ ಪ್ರತ್ಯವೋಚತ್ ಏತೇಷಾಮ್ ಏಕೈಕೋ ಯದ್ಬಲಮ್ ಅಲ್ಪಂ ಪ್ರಾಪ್ನೋತಿ ತರ್ಹಿ ಮುದ್ರಾಪಾದದ್ವಿಶತೇನ ತ್ರೀತಪೂಪಾ ಅಪಿ ನ್ಯೂನಾ ಭವಿಷ್ಯತಿ | 8 ಶಿಮೋನ್ ಪಿತರಸ್ಯ ಭ್ರಾತಾ ಅನ್ವಿಯಾಖ್ಯಃ ಶಿಷ್ಯಾಣಾಮೇಕೋ ವ್ಯಾಹೃತವಾನ್ 9 ಅತ್ರ ಕಸ್ಯಚಿದ್ ಬಾಲಕಸ್ಯ ಸಮೀಪೇ ಪಚ್ಚ ಯಾವಪೂಪಾಃ ಕ್ಷುದ್ರಮತ್ಸ್ಯದ್ವಯಂಚ್ಚ ಸನ್ನಿ ಕಿನ್ತು ಲೋಕಾನಾಂ ಏತಾವಾತಾಂ ಮಧ್ಯೇ ತೈಃ ಕಿಂ ಭವಿಷ್ಯತಿ? 10 ಪಶ್ಚಾನ್ದ ಯೀಶುರವದತ್ ಲೋಕಾನುಪವೇಶಯತ ತತ್ರ ಬಹುಯವಸಸತ್ತಾತ್ ಪಚ್ಚಸಹಸ್ರೈಭ್ಯೋ ನ್ಯೂನಾ ಅಧಿಕಾ ವಾ ಪುರುಷಾ ಭೂಮ್ಯಾಮ್ ಉಪಾವಿಶನ್ | 11 ತತೋ ಯೀಶುಸ್ತಾನ್ ಪೂಪಾನಾದಾಯ ಈಶ್ವರಸ್ಯ ಗುಣಾನ್ ಕೀರ್ತಯಿತ್ತಾ ಶಿಷ್ಯೇಷು ಸಮಾರ್ಪಯತ್ ತತಸ್ತೇ ತೇಭ್ಯ ಉಪವಿಷ್ವಲೋಕೇಭ್ಯಃ ಪೂಪಾನ್ ಯಥೇಷ್ಟಮತ್ಸ್ಯಣ್ಣು ಪ್ರಾದುಃ | 12 ತೇಷು ತೃಪ್ತೇಷು ಸ ತಾನವೋಚದ್ ಏತೇಷಾಂ ಕಿಚ್ಚಿದಪಿ ಯಥಾ ನಾಪಚೀಯತೇ ತಥಾ ಸರ್ವಾಣ್ಯವಶಿಷ್ಯಾನಿ ಸಂಗೃಹ್ಣೀತ | 13 ತತಃ ಸರ್ವೇಷಾಂ ಭೋಜನಾತ್ ಪರಂ ತೇ ತೇಷಾಂ ಪಚ್ಚಾನಾಂ ಯಾವಪೂಪಾನಾಂ ಅವಶಿಷ್ಯಾನ್ಯಖಿಲಾನಿ ಸಂಗೃಹ್ಯ ದ್ವಾದಶಠಲ್ಲಕಾನ್ ಅಪೂರಯನ್ | 14 ಅಪರಂ ಯೀಶೋರೇತಾದೃಶೀಮ್ ಆಶ್ಚರ್ಯೈಕ್ರಿಯಾಂ ದೃಷ್ಟ್ವಾ ಲೋಕಾ ಮಿಥೋ ವಕ್ತುಮಾರೇಭೀರೇ ಜಗತಿ ಯಸ್ಯಾಗಮನಂ ಭವಿಷ್ಯತಿ ಸ ಏವಾಯಮ್ ಅವಶ್ಯಂ ಭವಿಷ್ಯದ್ವಕ್ತಾ | 15 ಅತಏವ ಲೋಕಾ ಆಗತ್ಯ ತಮಾಕ್ರಮ್ಯ ರಾಜಾನಂ ಕರಿಷ್ಯನ್ನಿ ಯೀಶುಸ್ತೇಷಾಮ್ ಈದೃಶಂ ಮಾನಸಂ ವಿಜ್ಞಾಯ ಪುನಶ್ಚ ಪವ್ವತಮ್ ಏಕಾಕೀ ಗತವಾನ್ | 16 ಸಾಯಂಕಾಲ ಉಪಸ್ಥಿತೇ ಶಿಷ್ಯಾ ಜಲಧಿತಟಂ ವಜಿತ್ತಾ ನಾವಮಾರುಹ್ಯ ನಗರದಿಶಿ ಸಿನ್ದೌ ವಾಹಯಿತ್ತಾಗಮನ್ | 17 ತಸ್ಮಿನ್ ಸಮಯೇ ತಿಮಿರ ಉಪಾತಿಷ್ಯತ್ ಕಿನ್ತು ಯೀಷುಸ್ತೇಷಾಂ ಸಮೀಪಂ ನಾಗಚ್ಛತ್ | 18 ತದಾ ಪ್ರಬಲಪವನವಹನಾತ್ ಸಾಗರೇ ಮಹಾತರಜ್ಜೋ ಭವಿತುಮ್ ಆರೇಭೇ | 19 ತತಸ್ತೇ ವಾಹಯಿತ್ತಾ ದ್ವಿತ್ತಾನ್ ಕ್ರೋಶಾನ್ ಗತಾಃ ಪಶ್ಚಾನ್ದ ಯೀಶುಂ ಜಲಧೇರುಪರಿ ಪದ್ಧಾಂ ವ್ರಜನ್ತಂ ನೌಕಾನ್ತಕಮ್ ಆಗಚ್ಛನ್ತಂ ವಿಲೋಕ್ಯ ತ್ರಾಸಯುಕ್ತಾ ಅಭವನ್ 20 ಕಿನ್ತು ಸ ತಾನುಕ್ತವಾನ್ ಅಯಮಹಂ ಮಾ ಭೈಷ್ಣ | 21 ತದಾ ತೇ ತಂ ಸ್ವೈರಂ ನಾವಿ ಗೃಹೀತವನ್ತಃ ತದಾ ತತ್ಕ್ಷಣಾದ್ ಉದ್ದಿಷ್ಟಸ್ಥಾನೇ ನೌರುಪಾಸ್ಥಾತ್ | 22 ಯಯಾ ನಾವಾ ಶಿಷ್ಯಾ ಅಗಚ್ಛನ್ ತದನ್ಯಾ ಕಾಪಿ ನೌಕಾ ತಸ್ಮಿನ್ ಸ್ಥಾನೇ ನಾಸೀತ್ ತತೋ ಯೀಶುಃ ಶಿಷ್ಯೈಃ ಸಾಕಂ ನಾಗಮತ್ ಕೇವಲಾಃ ಶಿಷ್ಯಾ ಅಗಮನ್ ಏತತ್ ಪಾರಸ್ಥಾ ಲೋಕಾ ಜ್ಞಾತವನ್ತಃ | 23 ಕಿನ್ತು ತತಃ ಪರಂ ಪ್ರಭು ಯತ್ರ ಈಶ್ವರಸ್ಯ ಗುಣಾನ್ ಅನುಕೀರ್ತೃ ಲೋಕಾನ್ ಪೂಪಾನ್

ಅಭೋಜಯತ್ ತತ್ಸಾ ನಸ್ಯ ಸಮೀಪಸ್ಥತಿವಿರಿಯಾಯಾ ಅಪರಾಸ್ತರಣಯ ಆಗಮನ್ | 24 ಯೀಶುಸ್ತತ್ರ ನಾಸ್ತಿ ಶಿಷ್ಯಾ ಅಪಿ ತತ್ರ ನಾ ಸನ್ನಿ ಲೋಕಾ ಇತಿ ವಿಜ್ಞಾಯ ಯೀಶುಂ ಗವೇಷಯಿತುಂ ತರಣಿಭಿಃ ಕಫರ್ನಾಹೂಮ್ ಪುರಂ ಗತಾಃ | 25 ತತಸ್ತೇ ಸರಿತ್ವತೇಃ ಪಾರೇ ತಂ ಸಾಕ್ಷಾತ್ ಪ್ರಾಪ್ಯ ಪ್ರಾವೋಚನ್ ಹೇ ಗುರೋ ಭವಾನ್ ಅತ್ರ ಸ್ಥಾನೇ ಕದಾಗಮತ್ | 26 ತದಾ ಯೀಶುಸ್ತಾನ್ ಪ್ರತ್ಯವಾದೀದ್ ಯುಷ್ಮಾನಹಂ ಯಥಾರ್ಥತರಂ ವದಾಮಿ ಅಶ್ಚರ್ಯ್ಯಕರ್ಮದರ್ಶನಾದ್ಧೇತೋ ನಃ ಕಿನ್ತು ಪೂಪಭೋಜನಾತ್ ತೇನ ತೃಪ್ತತ್ವಾ ಇ ಮಾಂ ಗವೇಷಯಥ | 27 ಕ್ಷಯಣೀಯಭಕ್ಷ್ಯಾರ್ಥಂ ಮಾ ಶ್ರಾಮಿಷ್ಯ ಕಿನ್ತ್ವನ್ತಾಯುರ್ಭಕ್ಷ್ಯಾರ್ಥಂ ಶ್ರಾಮ್ಯತ, ತಸ್ಮಾತ್ ತಾದ್ಯಶಂ ಭಕ್ಷ್ಯಂ ಮನುಜಪುತ್ರೋ ಯುಷ್ಮಾಭ್ಯಂ ದಾಸ್ಯತಿ; ತಸ್ಮಿನ್ ತಾತ್ ಈಶ್ವರಃ ಪ್ರಮಾಣಂ ಪ್ರಾದಾತ್ | (aiōnios g166) 28 ತದಾ ತೇಸಪ್ಯಭ್ಯನ್ ಈಶ್ವರಾಭಿಮತಂ ಕರ್ಮ್ ಕರ್ತುಮ್ ಅಸ್ಮಾಭಿಃ ಕಿಂ ಕರ್ತವ್ಯಂ? 29 ತತೋ ಯೀಶುರವದದ್ ಈಶ್ವರೋ ಯಂ ಪ್ರೈರಯತ್ ತಸ್ಮಿನ್ ವಿಶ್ವಸನಮ್ ಈಶ್ವರಾಭಿಮತಂ ಕರ್ಮ್ | 30 ತದಾ ತೇ ವ್ಯಾಹರನ್ ಭವತಾ ಕಿಂ ಲಕ್ಷಣಂ ದರ್ಶಿತಂ ಯದ್ವಿಷ್ಣುಶ್ಚ ಭವತಿ ವಿಶ್ವಸಿಷ್ಯಾಮಃ? ತ್ವಯಾ ಕಿಂ ಕರ್ಮ್ ಕೃತಂ? 31 ಅಸ್ಮಾಕಂ ಪೂರ್ವಪುರುಷಾ ಮಹಾಪ್ರಾನ್ತರೇ ಮಾನ್ಯಾಂ ಭೋಕ್ತುಂ ಪ್ರಾಪುಃ ಯಥಾ ಲಿಪಿರಾಸ್ತೇ | ಸ್ವರ್ಗೀಯಾಣಿ ತು ಭಕ್ಷ್ಯಾಣಿ ಪ್ರದದೌ ಪರಮೇಶ್ವರಃ | 32 ತದಾ ಯೀಶುರವದದ್ ಅಹಂ ಯುಷ್ಮಾನತಿಯಥಾರ್ಥಂ ವದಾಮಿ ಮೂಸಾ ಯುಷ್ಮಾಭ್ಯಂ ಸ್ವರ್ಗೀಯಂ ಭಕ್ಷ್ಯಂ ನಾದಾತ್ ಕಿನ್ತು ಮಮ ಪಿತಾ ಯುಷ್ಮಾಭ್ಯಂ ಸ್ವರ್ಗೀಯಂ ಪರಮಂ ಭಕ್ಷ್ಯಂ ದದಾತಿ | 33 ಯಃ ಸ್ವರ್ಗಾದವರುಹ್ಯ ಜಗತೇ ಜೀವನಂ ದದಾತಿ ಸ ಈಶ್ವರದತ್ತಭಕ್ಷ್ಯರೂಪಃ | 34 ತದಾ ತೇ ಪ್ರಾವೋಚನ್ ಹೇ ಪ್ರಭೋ ಭಕ್ಷ್ಯಮಿದಂ ನಿತ್ಯಮಸ್ಮಭ್ಯಂ ದದಾತು | 35 ಯೀಶುರವದದ್ ಅಹಮೇವ ಜೀವನರೂಪಂ ಭಕ್ಷ್ಯಂ ಯೋ ಜನೋ ಮಮ ಸನ್ನಿಧಿಮ್ ಆಗಚ್ಛತಿ ಸ ಜಾತು ಕ್ಷುಧಾತ್ಯೋ ನ ಭವಿಷ್ಯತಿ, ತಥಾ ಯೋ ಜನೋ ಮಾಂ ಪ್ರತ್ಯೇತಿ ಸ ಜಾತು ತೃಷಾತ್ಯೋ ನ ಭವಿಷ್ಯತಿ | 36 ಮಾಂ ದೃಷ್ಟ್ವಾಪಿ ಯೂಯಂ ನ ವಿಶ್ವಸಿಥ ಯುಷ್ಮಾನಹಮ್ ಇತ್ಯವೋಚಂ | 37 ಪಿತಾ ಮಹ್ಯಂ ಯಾವತೋ ಲೋಕಾನದದಾತ್ ತೇ ಸರ್ವ್ಫ ಏವ ಮಮಾನ್ತಿಕಮ್ ಆಗಮಿಷ್ಯನ್ನಿ ಯಃ ಕಚ್ಛಿಚ್ಚ ಮಮ ಸನ್ನಿಧಿಮ್ ಆಯಾಸ್ಯತಿ ತಂ ಕೇನಾಪಿ ಪ್ರಕಾರೇಣ ನ ದೂರೀಕರಿಷ್ಯಾಮಿ | 38 ನಿಜಾಭಿಮತಂ ಸಾಧಯಿತುಂ ನ ಹಿ ಕಿನ್ತು ಪ್ರೇರಯಿತುರಭಿಮತಂ ಸಾಧಯಿತುಂ ಸ್ವರ್ಗಾದ್ ಆಗತೋಸ್ಮಿ | 39 ಸ ಯಾನ್ ಯಾನ್ ಲೋಕಾನ್ ಮಹ್ಯಮದದಾತ್ ತೇಷಾಮೇಕಮಪಿ ನ ಹಾರಯಿತ್ವಾ ಶೇಷದಿನೇ ಸರ್ವ್ಫಾನಹಮ್ ಉತ್ಥಾಪಯಾಮಿ ಇದಂ ಮತ್ತೈರಯಿತುಃ ಪಿತುರಭಿಮತಂ | 40 ಯಃ ಕಚ್ಛಿನ್ ಮಾನವಸುತಂ ವಿಲೋಕ್ಯ ವಿಶ್ವಸಿತಿ ಸ ಶೇಷದಿನೇ ಮಯೋತ್ಥಾಪಿತಃ ಸನ್ ಅನನ್ತಾಯುಃ ಪ್ರಾಪ್ನೋತಿ ಇತಿ ಮತ್ತೈರಕಸ್ಯಾಭಿಮತಂ | (aiōnios g166) 41 ತದಾ ಸ್ವರ್ಗಾದ್ ಯದ್ ಭಕ್ಷ್ಯಮ್ ಅವಾರೋಹತ್ ತದ್ ಭಕ್ಷ್ಯಮ್ ಅಹಮೇವ ಯಿಹೂದೀಯಲೋಕಾಸ್ಸಸ್ಮೈತ್ ವಾಕ್ಯೇ ವಿವದಮಾನಾ ವಕ್ತು ಮಾರೇಭಿರೇ 42 ಯೂಷಫಃ ಪುತ್ರೋ ಯೀಶು ಯಃ ಸ್ಯ ಮಾತಾಪಿತರೌ ವಯಂ ಜಾನೀಮ ಏಷ ಕಿಂ ಸಏವ ನ? ತರ್ಹಿ ಸ್ವರ್ಗಾದ್ ಅವಾರೋಹಮ್ ಇತಿ ವಾಕ್ಯಂ ಕಥಂ ವಕ್ತಿ? 43 ತದಾ ಯೀಶುಸ್ತಾನ್ ಪ್ರತ್ಯವದತ್ ಪರಸ್ಪರಂ ಮಾ ವಿವದದ್ಧಂ 44 ಮತ್ತೈರಕೇಣ ಪಿತ್ರಾ ನಾಕೃಷ್ಣಃ ಕೋಪಿ ಜನೋ ಮಮಾನ್ತಿಕಮ್ ಆಯಾತುಂ ನ ಶಕ್ನೋತಿ ಕಿನ್ತ್ವಾಗತಂ ಜನಂ ಚರಮೇಽಪ್ಪಿ ಪ್ರೋತ್ಥಾಪಯಿಷ್ಯಾಮಿ | 45 ತೇ ಸರ್ವ್ಫ ಈಶ್ವರೇಣ ಶಿಶಿತಾ ಭವಿಷ್ಯನ್ನಿ ಭವಿಷ್ಯದ್ವಾದಿನಾಂ ಗ್ರನ್ಥೇಷು ಲಿಪಿರಿತ್ಯಮಾಸ್ತೇ ಅತೋ ಯಃ ಕಚ್ಛಿತ್ ಪಿತುಃ ಸಕಾಶಾತ್ ಶ್ರುತ್ವಾ ಶಿಕ್ಷತೇ ಸ ಏವ ಮಮ ಸಮೀಪಮ್ ಆಗಮಿಷ್ಯತಿ | 46 ಯು ಈಶ್ವರಾದ್ ಅಜಾಯತ ತಂ ವಿನಾ ಕೋಪಿ ಮನುಷ್ಯೋ ಜನಕಂ ನಾದರ್ಶತ್ ಕೇವಲಃ ಸಏವ ತಾತಮ್ ಅದ್ರಾಕ್ಷೀತ್ | 47 ಅಹಂ ಯುಷ್ಮಾನ್ ಯಥಾರ್ಥತರಂ ವದಾಮಿ ಯೋ ಜನೋ ಮಯಿ ವಿಶ್ವಾಸಂ ಕರೋತಿ ಸೋನನ್ತಾಯುಃ ಪ್ರಾಪ್ನೋತಿ | (aiōnios g166) 48 ಅಹಮೇವ ತಜ್ಜೀವನಭಕ್ಷ್ಯಂ | 49 ಯುಷ್ಮಾಕಂ ಪೂರ್ವಪುರುಷಾ ಮಹಾಪ್ರಾನ್ತರೇ ಮನ್ಯಾಭಕ್ಷ್ಯಂ ಭೂಕ್ತಾಪಿ ಮೃತಾಃ 50 ಕಿನ್ತು ಯದ್ಭಕ್ಷ್ಯಂ ಸ್ವರ್ಗದಾಗಚ್ಛತ್ ತದ್ ಯದಿ ಕಚ್ಛಿನ್ ಭುಜ್ಞೋ ತರ್ಹಿ ಸ ನ ಮ್ಪಿಯತೇ | 51 ಯಜ್ಜೀವನಭಕ್ಷ್ಯಂ ಸ್ವರ್ಗದಾಗಚ್ಛತ್ ಸೋಹಮೇವ ಇದಂ ಭಕ್ಷ್ಯಂ ಯೋ ಜನೋ ಭುಜ್ಞೋ ಸ ನಿತ್ಯಜೀವೀ ಭವಿಷ್ಯತಿ | ಪುನಶ್ಚ ಜಗತೋ ಜೀವನಾರ್ಥಮಹಂ ಯತ್ ಸ್ವಕೀಯಪಿಶಿತಂ ದಾಸ್ಯಾಮಿ ತದೇವ ಮಯಾ ವಿತರಿತಂ ಭಕ್ಷ್ಯಮ್ | (aiōn g165) 52 ತಸ್ಮಾದ್ ಯಿಹೂದೀಯಾಃ ಪರಸ್ಪರಂ ವಿವದಮಾನಾ ವಕ್ತು ಮಾರೇಭಿರೇ ಏಷ ಭೋಜನಾರ್ಥಂ ಸ್ವೀಯಂ ಪಲಲಂ ಕಥಮ್ ಅಸ್ಮಭ್ಯಂ ದಾಸ್ಯತಿ? 53 ತದಾ ಯೀಶುಸ್ತಾನ್ ಅವೋಚದ್ ಯುಷ್ಮಾನಹಂ ಯಥಾರ್ಥತರಂ ವದಾಮಿ ಮನುಷ್ಯಪುತ್ರಸ್ಯಾಮಿಷೇ ಯುಷ್ಮಾಭಿ ನಃ ಭುಕ್ತೇ ತಸ್ಯ ರುಧಿರೇ ಚ ನ ಪೀತೇ ಜೀವನೇನ ಸಾರ್ಧಂ ಯುಷ್ಮಾಕಂ ಸಮ್ಯನ್ಯೋ ನಾಸ್ತಿ | 54 ಯೋ ಮಮಾಪಿಷಂ ಸ್ವಾದತಿ ಮಮ ಸುಧಿರಇ ಪಿವತಿ ಸೋನನ್ತಾಯುಃ ಪ್ರಾಪ್ನೋತಿ ತತಃ ಶೇಷೇಽಪ್ಪಿ ತಮಹಮ್ ಉತ್ಥಾಪಯಿಷ್ಯಾಮಿ | (aiōnios g166) 55 ಯತೋ ಮದೀಯಮಾಮಿಷಂ ಪರಮಂ ಭಕ್ಷ್ಯಂ ತಥಾ ಮದೀಯಂ ಶೋಣಿತಂ ಪರಮಂ ಪೇಯಂ | 56 ಯೋ ಜನೋ ಮದೀಯಂ ಪಲಲಂ ಸ್ವಾದತಿ ಮದೀಯಂ ರುಧಿರಇ

ಪಿವತಿ ಸ ಮಯಿ ವಸತಿ ತಸ್ಮಿನ್ನಹಞ್ಚ ವಸಾಮಿ | 57 ಮತ್ತೇರಯಿತ್ತಾ ಜೀವತಾ ತಾತೇನ ಯಥಾಹಂ ಜೀವಾಮಿ ತದ್ವದ್
ಯಃ ಕಶ್ಚಿನ್ ಮಾಮತ್ತಿ ಸೋಪಿ ಮಯಾ ಜೀವಿಷ್ಯತಿ | 58 ಯದ್ವಕ್ಷ್ಯಂ ಸ್ವರ್ಗಾದಾಗಚ್ಛತ್ ತದಿದಂ ಯನ್ಮಾನ್ಮಾಂ ಸ್ವಾದಿತ್ಯಾ
ಯುಷ್ಮಾಕಂ ಪಿತರೋಽವಿಯುನ್ತ ತಾದೃಶಮ್ ಇದಂ ಭಕ್ಷ್ಯಂ ನ ಭವತಿ ಇದಂ ಭಕ್ಷ್ಯಂ ಯೋ ಭಕ್ಷತಿ ಸ ನಿತ್ಯಂ ಜೀವಿಷ್ಯತಿ |
(aiṛiṇ g165) 59 ಯದಾ ಕಫರ್ನಾಹೂಮ್ ಪುರ್ಯ್ಯಾಂ ಭಜನಗೇಹೇ ಉಪಾದಿಶತ್ ತದಾ ಕಥಾ ಏತಾ ಅಕಥಯತ್ | 60
ತದೇತ್ಥಂ ಶ್ರುತ್ವಾ ತಸ್ಯ ಶಿಷ್ಯಾಣಾಮ್ ಅನೇಕೇ ಪರಸ್ಪರಮ್ ಅಕಥಯನ್ ಇದಂ ಗಾಢಂ ವಾಕ್ಯಂ ವಾಕ್ಯಮೀದೃಶಂ ಕಃ ಶ್ರೋತುಂ
ಶಕ್ತುಯಾತ್? 61 ಕಿನ್ನು ಯೀಶುಃ ಶಿಷ್ಯಾಣಾಮ್ ಇತ್ಥಂ ವಿವಾದಂ ಸ್ವಚಿತ್ತೇ ವಿಜ್ಞಾಯ ಕಥಿತವಾನ್ ಇದಂ ವಾಕ್ಯಂ ಕಿಂ ಯುಷ್ಮಾಕಂ
ವಿಷ್ಣಂ ಜನಯತಿ? 62 ಯದಿ ಮನುಜಸುತಂ ಪೂರ್ವವಾಸಸ್ಥಾನಮ್ ಊರ್ವ್ವಾಂ ಗಚ್ಛಂತಂ ಪಶ್ಯಥ ತರ್ಹಿ ಕಿಂ ಭವಿಷ್ಯತಿ? 63
ಆತ್ಮೈವ ಜೀವನದಾಯಕಃ ವಪು ನಿಫಙ್ಗಲಂ ಯುಷ್ಮಭ್ಯಮಹಂ ಯಾನಿ ವಚಾಂಸಿ ಕಥಯಾಮಿ ತಾನ್ಯಾತ್ಮಾ ಜೀವನಞ್ಚ | 64
ಕಿನ್ನು ಯುಷ್ಮಾಕಂ ಮಧ್ಯೇ ಕೇಚನ ಅವಿಶ್ವಾಸಿನಃ ಸನ್ನಿ ಕೇ ಕೇ ನ ವಿಶ್ವಸನ್ನಿ ಕೋ ವಾ ತಂ ಪರಕರೇಷು ಸಮರ್ಪಯಿಷ್ಯತಿ
ತಾನ್ ಯೀಶುರಾಪ್ರಥಮಾದ್ ವೇತ್ತಿ | 65 ಅಪರಮಪಿ ಕಥಿತವಾನ್ ಅಸ್ಮಾತ್ ಕಾರಣಾದ್ ಅಕಥಯಂ ಪಿತುಃ ಸಕಾಶಾತ್
ಶಕ್ತಿಮಪ್ರಾಪ್ಯ ಕೋಪಿ ಮಮಾನ್ತಿಕಮ್ ಆಗಂತುಂ ನ ಶಕ್ನೋತಿ | 66 ತತ್ಕಾಲೇಽನೇಕೇ ಶಿಷ್ಯಾ ವ್ಯಾಘಾಟ್ಯ ತೇನ ಸಾರ್ಧಂ ಪುನ
ರ್ನಾಗಚ್ಛನ್ | 67 ತದಾ ಯೀಶು ದ್ವಾರದಶಶಿಷ್ಯಾನ್ ಉಕ್ತವಾನ್ ಯೂಯಮಪಿ ಕಿಂ ಯಾಸ್ಯಥ? 68 ತತಃ ಶಿಮೋನ್
ಪಿತರಃ ಪ್ರತ್ಯವೋಚತ್ ಹೇ ಪ್ರಭೋ ಕಸ್ಯಾಭ್ಯರ್ಣಂ ಗಮಿಷ್ಯಾಮಃ? (aiṛiṇios g166) 69 ಅನನ್ತಜೀವನದಾಯಿನ್ಯೋ ಯಾಃ
ಕಥಾಸ್ತಾವ್ಯವೇವ | ಭವಾನ್ ಅಮರೇಶ್ವರಸ್ಯಾಭಿಷಿಕ್ತೃಪುತ್ರ ಇತಿ ವಿಶ್ವಸ್ಯ ನಿಶ್ಚಿತಂ ಜಾನೀಮಃ | 70 ತದಾ ಯೀಶುರವದತ್
ಕಿಮಹಂ ಯುಷ್ಮಾಕಂ ದ್ವಾದಶಜನಾನ್ ಮನೋನೀತಾನ್ ನ ಕೃತವಾನ್? ಕಿನ್ನು ಯುಷ್ಮಾಕಂ ಮಧ್ಯೇಪಿ ಕಶ್ಚಿದೇಕೋ ವಿಷ್ಯಕಾರೀ
ವಿದ್ಯತೇ | 71 ಇಮಾಂ ಕಥಂ ಸ ಶಿಮೋನಃ ಪುತ್ರಮ್ ಈಷ್ವರೀಯೋತೀಯಂ ಯಿಹೂದಾಮ್ ಉದ್ವಿಶ್ಯ ಕಥಿತವಾನ್ ಯತೋ
ದ್ವಾದಶಾನಾಂ ಮಧ್ಯೇ ಗಣಿತಃ ಸ ತಂ ಪರಕರೇಷು ಸಮರ್ಪಯಿಷ್ಯತಿ |

7 ತತಃ ಪರಂ ಯಿಹೂದೀಯಲೋಕಾಸ್ತಂ ಹಸ್ತಂ ಸಮೈಹಸ್ತ ತಸ್ಮಾದ್ ಯೀಶು ಯಿಹೂದಾಪ್ರದೇಶೇ ಪರ್ಯಟಿತುಂ ನೇಚ್ಛನ್
ಗಾಲೀಲ್ ಪ್ರದೇಶೇ ಪರ್ಯಟಿತುಂ ಪ್ರಾರಭತ್ | 2 ಕಿನ್ನು ತಸ್ಮಿನ್ ಸಮಯೇ ಯಿಹೂದೀಯಾನಾಂ ದೂಷ್ಯವಾಸನಾಮೋತ್ಸವ
ಉಪಸ್ಥಿತೇ 3 ತಸ್ಯ ಭ್ರಾತರಸ್ವಮ್ ಅವದನ್ ಯಾನಿ ಕರ್ಮಾಣಿ ತ್ವಯಾ ಕ್ರಿಯಂತೇ ತಾನಿ ಯಥಾ ತವ ಶಿಷ್ಯಾಃ ಪಶ್ಯನ್ನಿ ತದರ್ಥಂ
ತ್ವಮಿತಃ ಸ್ಥಾನಾದ್ ಯಿಹೂದೀಯದೇಶಂ ವ್ರಜ | 4 ಯಃ ಕಶ್ಚಿತ್ ಸ್ವಯಂ ಪ್ರಚಿಕಾಶಿಷ್ಯತಿ ಸ ಕದಾಪಿ ಗುಪ್ತಂ ಕರ್ಮ ಸ ಕರೋತಿ
ಯದೀದೃಶಂ ಕರ್ಮ ಕರೋಷಿ ತರ್ಹಿ ಜಗತಿ ನಿಜಂ ಪರಿಚಾಯಯ | 5 ಯತಸ್ತಸ್ಯ ಭ್ರಾತರೋಪಿ ತಂ ನ ವಿಶ್ವಸನ್ನಿ | 6 ತದಾ
ಯೀಶುಸ್ತಾನ್ ಅವೋಚತ್ ಮಮ ಸಮಯ ಇದಾನೀಂ ನೋಪತಿಷ್ಯತಿ ಕಿನ್ನು ಯುಷ್ಮಾಕಂ ಸಮಯಃ ಸತತಮ್ ಉಪತಿಷ್ಯತಿ | 7
ಜಗತೋ ಲೋಕಾ ಯುಷ್ಮಾನ್ ಋತೀಯಿತುಂ ನ ಶಕ್ತುವನ್ನಿ ಕಿನ್ನು ಮಾಮೇವ ಋತೀಯಂತೇ ಯತಸ್ತೇಷಾಂ ಕರ್ಮಾಣಿ
ದುಷ್ಟಾನಿ ತತ್ರ ಸಾಕ್ಷ್ಯಮಿದಮ್ ಅಹಂ ದದಾಮಿ | 8 ಅತಃವ ಯೂಯಮ್ ಉತ್ಸವೇಽಸ್ಮಿನ್ ಯಾತ ನಾಹಮ್ ಇದಾನೀಮ್
ಅಸ್ಮಿನ್ನುತ್ಸವೇ ಯಾಮಿ ಯತೋ ಮಮ ಸಮಯ ಇದಾನೀಂ ನ ಸಮೂರ್ಣಃ | 9 ಇತಿ ವಾಕ್ಯಮ್ ಉಕ್ತ್ವಾ ಸ ಗಾಲೀಲಿ
ಸ್ಥಿತವಾನ್ 10 ಕಿನ್ನು ತಸ್ಯ ಭ್ರಾತೃಷು ತತ್ರ ಪ್ರಸ್ಥಿತೇಷು ಸತ್ಸು ಸೋಽಪ್ರಕಟ ಉತ್ಸವಮ್ ಅಗಚ್ಛತ್ | 11 ಅನನ್ತರಮ್ ಉತ್ಸವಮ್
ಉಪಸ್ಥಿತಾ ಯಿಹೂದೀಯಾಸ್ತಂ ಮ್ಯಗಯಿತ್ವಾಪ್ಯಚ್ಛನ್ ಸ ಕುತ್ರ? 12 ತತೋ ಲೋಕಾನಾಂ ಮಧ್ಯೇ ತಸ್ಮಿನ್ ನಾನಾವಿಧಾ
ವಿವಾದಾ ಭವಿತುಮ್ ಆರಬ್ಧವನ್ತಃ | ಕೇಚಿದ್ ಅವೋಚನ್ ಸ ಉತ್ತಮಃ ಪುರುಷಃ ಕೇಚಿದ್ ಅವೋಚನ್ ನ ತಥಾ ವರಂ
ಲೋಕಾನಾಂ ಭ್ರಮಂ ಜನಯತಿ | 13 ಕಿನ್ನು ಯಿಹೂದೀಯಾನಾಂ ಭಯಾತ್ ಕೋಪಿ ತಸ್ಯ ಪಕ್ಷೇ ಸ್ಪಷ್ಟಂ ನಾಕಥಯತ್ |
14 ತತಃ ಪರಮ್ ಉತ್ಸವಸ್ಯ ಮಧ್ಯಸಮಯೇ ಯೀಶು ಮರ್ನಿರಂ ಗತ್ವಾ ಸಮುಪದಿಶತಿ ಸ್ಮ | 15 ತತೋ ಯಿಹೂದೀಯಾ
ಲೋಕಾ ಅಶ್ಚರ್ಯ್ಯಂ ಜ್ಞಾತ್ವಾಕಥಯನ್ ಏಷಾ ಮಾನುಷೋ ನಾಧೀತ್ಯಾ ಕಥಮ್ ಏತಾದೃಶೋ ವಿದ್ವಾನ್ಭೂತ್? 16 ತದಾ
ಯೀಶುಃ ಪ್ರತ್ಯವೋಚದ್ ಉಪದೇಶೋಯಂ ನ ಮಮ ಕಿನ್ನು ಯೋ ಮಾಂ ಪ್ರೇಷಿತವಾನ್ ತಸ್ಯ | 17 ಯೋ ಜನೋ ನಿರ್ದೇಶಂ
ತಸ್ಯ ಗ್ರಹೀಷ್ಯತಿ ಮಮೋಪದೇಶೋ ಮತ್ತೋ ಭವತಿ ಕಿಮ್ ಈಶ್ವರಾದ್ ಭವತಿ ಸ ಗನಸ್ತತ್ಕಾತುಂ ಶಕ್ಯತಿ | 18 ಯೋ ಜನಃ
ಸ್ವತಃ ಕಥಯತಿ ಸ ಸ್ವೀಯಂ ಗೌರವಮ್ ಈಹತೇ ಕಿನ್ನು ಯಃ ಪ್ರೇರಯಿತು ಗೌರವಮ್ ಈಹತೇ ಸ ಸತ್ಯವಾದೀ ತಸ್ಮಿನ್
ಕೋಪ್ಯಧರ್ಮೋ ನಾಸ್ತಿ | 19 ಮೂಸಾ ಯುಷ್ಮಭ್ಯಂ ವ್ಯವಸ್ಥಾಗ್ರನ್ಥಂ ಕಿಂ ನಾದದಾತ್? ಕಿನ್ನು ಯುಷ್ಮಾಕಂ ಕೋಪಿ ತಾಂ ವ್ಯವಸ್ಥಾಂ
ನ ಸಮಾಚರತಿ | ಮಾಂ ಹಸ್ತಂ ಕುತೋ ಯತದ್ಯೇ? 20 ತದಾ ಲೋಕಾ ಅವದನ್ ತ್ವಂ ಭೂತಗ್ರಸ್ತಸ್ತಾಂ ಹಸ್ತಂ ಕೋ

ಯತತೇ? 21 ತತೋ ಯೀಶುರವೋಚದ್ ಏಕಂ ಕರ್ಮ ಮಯಾಕಾರಿ ತಸ್ಮಾದ್ ಯೂಯಂ ಸರ್ವ್ ಮಹಾಶ್ಚರ್ಯ್ಯಂ ಮನ್ಯಧ್ವೇ | 22 ಮೂಸಾ ಯುಷ್ಕಭ್ಯಂ ತ್ವಕ್ಷೇದವಿಧಿಂ ಪ್ರದದೌ ಸ ಮೂಸಾತೋ ನ ಜಾತಃ ಕಿನ್ನು ಪಿತೃಪುರುಷೇಭ್ಯೋ ಜಾತಃ ತೇನ ವಿಶ್ರಾಮವಾರೇಽಪಿ ಮಾನುಷಾಣಾಂ ತ್ವಕ್ಷೇದಂ ಕುರುಥ | 23 ಆತಏವ ವಿಶ್ರಾಮವಾರೇ ಮನುಷ್ಯಾಣಾಂ ತ್ವಕ್ಷೇದೇ ಕೃತೇ ಯದಿ ಮೂಸಾವ್ಯವಸ್ಥಾಮಜ್ಜನಂ ನ ಭವತಿ ತರ್ಹಿ ಮಯಾ ವಿಶ್ರಾಮವಾರೇ ಮಾನುಷಃ ಸಮ್ನೂರ್ಣರೂಪೇಣ ಸ್ವಸ್ಥೋಽಕಾರಿ ತತ್ಕಾರಣಾದ್ ಯೂಯಂ ಕಿಂ ಮಹ್ಯಂ ಕುಪ್ಯಥ? 24 ಸಪಕ್ಷಪಾತಂ ವಿಚಾರಮಕೃತ್ವಾ ನ್ಯಾಯ್ಯಂ ವಿಚಾರಂ ಕುರುತ | 25 ತದಾ ಯಿರೂಶಾಲಮ್ ನಿವಾಸಿನಃ ಕತಿಪಯಜನಾ ಅಕಥಯನ್ ಇಮೇ ಯಂ ಹನ್ತುಂ ಚೇಷ್ಟನ್ತೇ ಸ ಏವಾಯಂ ಕಿಂ ನ? 26 ಕಿನ್ನು ಪಶ್ಯತ ನಿಭಯಃ ಸನ್ ಕಥಾಂ ಕಥಯತಿ ತಥಾಪಿ ಕಿಮಪಿ ಅ ವದನ್ತೇತೇ ಅಯಮೇವಾಭಿಷಿಕ್ತೋ ಭವತೀತಿ ನಿಶ್ಚಿತಂ ಕಿಮಧಿಪತಯೋ ಜಾನನ್ತಿ? 27 ಮನುಜೋಯಂ ಕಸ್ಮಾದಾಗಮದ್ ಇತಿ ವಯಂ ಜಾನೋಮಃ ಕಿನ್ನಭಿಷಿಕ್ತ ಅಗತೇ ಸ ಕಸ್ಮಾದಾಗತವಾನ್ ಇತಿ ಕೋಪಿ ಜ್ಞಾತುಂ ನ ಶಕ್ಯತಿ | 28 ತದಾ ಯೀಶು ಮರ್ದ್ಯೇಮನ್ನಿರಮ್ ಉಪದಿಶನ್ ಉಚ್ಚೈಃಕಾರಮ್ ಉಕ್ತವಾನ್ ಯೂಯಂ ಕಿಂ ಮಾಂ ಜಾನೀಥ? ಕಸ್ಮಾಜ್ಞಾಗತೋಸ್ಮಿ ತದಪಿ ಕಿಂ ಜಾನೀಥ? ನಾಹಂ ಸ್ವತ ಅಗತೋಸ್ಮಿ ಕಿನ್ನು ಯಃ ಸತ್ಯವಾದೀ ಸಏವ ಮಾಂ ಪ್ರೇಷಿತವಾನ್ ಯೂಯಂ ತಂ ನ ಜಾನೀಥ | 29 ತಮಹಂ ಜಾನೇ ತೇನಾಹಂ ಪ್ರೇರಿತ ಅಗತೋಸ್ಮಿ | 30 ತಸ್ಮಾದ್ ಯಿಹೂದೀಯಾಸ್ತಂ ಧರ್ತುಮ್ ಉದ್ಯತಾಸ್ತಥಾಪಿ ಕೋಪಿ ತಸ್ಯ ಗಾತ್ರೇ ಹಸ್ತಂ ನಾರ್ಪಯದ್ ಯತೋ ಹೇತೋಸ್ತದಾ ತಸ್ಯ ಸಮಯೋ ನೋಪತಿಷ್ಯತಿ | 31 ಕಿನ್ನು ಬಹವೋ ಲೋಕಾಸ್ತಸ್ಮಿನ್ ವಿಶ್ವಸ್ಯ ಕಥಿತವಾನ್ತೋಽಭಿಷಿಕ್ತ ಪುರುಷ ಆಗತ್ಯ ಮಾನುಷಸ್ವಾಸ್ತ ಕ್ರಿಯಾಭ್ಯಃ ಕಿಮ್ ಅಧಿಕಾ ಆಶ್ಚರ್ಯ್ಯಾಃ ಕ್ರಿಯಾಃ ಕರಿಷ್ಯತಿ? 32 ತತಃ ಪರಂ ಲೋಕಾಸ್ತಸ್ಮಿನ್ ಇತ್ಥಂ ವಿವದನ್ತೇ ಫಿರೂಶಿನಃ ಪ್ರಧಾನಯಾಜಕಾಇಚ್ಛೇತಿ ಶ್ರುತವನ್ನಸ್ತಂ ಧೃತ್ವಾ ನೇತುಂ ಪದಾತಿಗಣಂ ಪ್ರೇಷಯಾಮಾಸುಃ | 33 ತತೋ ಯೀಶುರವದದ್ ಅಹಮ್ ಅಲ್ಪದಿನಾನಿ ಯುಷ್ಮಾಭಿಃ ಸಾರ್ಧಂ ಸ್ಥಿತ್ವಾ ಮತ್ಪ್ರೇರಯಿತ್ಯುಃ ಸಮೀಪಂ ಯಾಸ್ಯಾಮಿ | 34 ಮಾಂ ಮೃಗಯಿಷ್ಯಧ್ವೇ ಕಿನ್ನೂದೇಶಂ ನ ಲಪ್ಸ್ಯಧ್ವೇ ರತ್ರ ಸ್ಯಾಸ್ಯಾಮಿ ತತ್ರ ಯೂಯಂ ಗನ್ತುಂ ನ ಶಕ್ಯಥ | 35 ತದಾ ಯಿಹೂದೀಯಾಃ ಪರಸ್ಪರಂ ವಕ್ತುಮಾರೇಭಿರೇ ಅಸ್ಮೋದೇಶಂ ನ ಪ್ರಾಪ್ಸ್ಯಾಮ ಏತಾದೃಶಂ ಕಿಂ ಸ್ಥಾನಂ ಯಾಸ್ಯತಿ? ಭಿನ್ನದೇಶೇ ವಿಕೀರ್ತಾನಾಂ ಯಿಹೂದೀಯಾನಾಂ ಸನ್ನಿಧಿಮ್ ಏಷ ಗತ್ವಾ ತಾನ್ ಉಪದೇಕ್ಷ್ಯತಿ ಕಿಂ? 36 ನೋ ಚೇತ್ ಮಾಂ ಗವೇಷಯಿಷ್ಯಥ ಕಿನ್ನೂದೇಶಂ ನ ಪ್ರಾಪ್ಸ್ಯಥ ಏಷ ಕೋದೃಶಂ ವಾಕ್ಯಮಿದಂ ವದತಿ? 37 ಅನನ್ತರಮ್ ಉತ್ಸವಸ್ಯ ಚರಮೇಽಹನಿ ಅರ್ಥಾತ್ ಪ್ರಧಾನದಿನೇ ಯೀಶುರುತಿಷ್ಠನ್ ಉಚ್ಚೈಃಕಾರಮ್ ಆಹ್ವಯನ್ ಉದಿತವಾನ್ ಯದಿ ಕಶ್ಚಿತ್ ತೃಷಾತ್ಸೋ ಭವತಿ ತರ್ಹಿ ಮಮಾನುಕಿಮ್ ಆಗತ್ಯ ಪಿವತು | 38 ಯಃ ಕಶ್ಚಿನಯಿ ವಿಶ್ವಸಿತಿ ಧರ್ಮಗ್ರನ್ಥಸ್ಯ ವಚನಾನುಸಾರೇಣ ತಸ್ಯಾಭ್ಯನ್ತರತೋಽಮೃತತೋಯಸ್ಯ ಸೋತಾಂಸಿ ನಿರ್ಗಮಿಷ್ಯನ್ತಿ | 39 ಯೇ ತಸ್ಮಿನ್ ವಿಶ್ವಸನ್ತಿ ತ ಆತ್ಮಾನಂ ಪ್ರಾಪ್ಸ್ಯನ್ತೀತ್ಯರ್ಥೇಽ ಇದಂ ವಾಕ್ಯಂ ವ್ಯಾಹೃತವಾನ್ ಏತತ್ಕಾಲಂ ಯಾವದ್ ಯೀಶು ವಿಭವಂ ನ ಪ್ರಾಪ್ಸ್ಯಸ್ಯಾತ್ ಪವಿತ್ರ ಆತ್ಮಾ ನಾದೀಯತ | 40 ಏತಾಂ ವಾಣೀಂ ಶ್ರುತ್ವಾ ಬಹವೋ ಲೋಕಾ ಅವದನ್ ಅಯಮೇವ ನಿಶ್ಚಿತಂ ಸ ಭವಿಷ್ಯದ್ವಾದೀ | 41 ಕೇಚಿದ್ ಅಕಥಯನ್ ಏಷಏವ ಸೋಭಿಷಿಕ್ತಃ ಕಿನ್ನು ಕೇಚಿದ್ ಅವದನ್ ಸೋಭಿಷಿಕ್ತಃ ಕಿಂ ಗಾಲೀಲ್ ಪ್ರದೇಶೇ ಜನಿಷ್ಯತೇ? 42 ಸೋಭಿಷಿಕ್ತೋ ದಾಯೂದೋ ವಂಶೇ ದಾಯೂದೋ ಜನ್ಮಸ್ಥಾನೇ ಬೈತ್ಲೇಹಮಿ ಪತ್ತನೇ ಜನಿಷ್ಯತೇ ಧರ್ಮಗ್ರನ್ಥೇ ಕಿಮಿತ್ಥಂ ಲಿಖಿತಂ ನಾಸ್ತಿ? 43 ಇತ್ಥಂ ತಸ್ಮಿನ್ ಲೋಕಾನಾಂ ಭಿನ್ನವಾಕ್ಯತಾ ಜಾತಾ | 44 ಕತಿಪಯಲೋಕಾಸ್ತಂ ಧರ್ತುಮ್ ಏಚ್ಛನ್ ತಥಾಪಿ ತದ್ವಪುಷಿ ಕೋಪಿ ಹಸ್ತಂ ನಾರ್ಪಯತ್ | 45 ಅನನ್ತರಂ ಪಾದಾತಿಗಣೇ ಪ್ರಧಾನಯಾಜಕಾನಾಂ ಫಿರೂಶಿನಾಇವ ಸಮೀಪಮಾಗತವತಿ ತೇ ತಾನ್ ಅಪ್ಯುಚ್ಛನ್ ಕುತೋ ಹೇತೋಸ್ತಂ ನಾನಯತ? 46 ತದಾ ಪದಾತಯಃ ಪ್ರತ್ಯವದನ್ ಸ ಮಾನವ ಇವ ಕೋಪಿ ಕದಾಪಿ ನೋಪಾದಿಶತ್ | 47 ತತಃ ಫಿರೂಶಿನಃ ಪ್ರಾವೋಚನ್ ಯೂಯಮಪಿ ಕಿಮಭ್ಯಾಮಿಷ್ಯ? 48 ಅಧಿಪತೀನಾಂ ಫಿರೂಶಿನಾಇವ ಕೋಪಿ ಕಿಂ ತಸ್ಮಿನ್ ವ್ಯಶ್ವಸೀತ್? 49 ಯೇ ಶಾಸ್ತ್ರಂ ನ ಜಾನನ್ತಿ ತ ಇಮೇಽದಮಲೋಕಾಏವ ಶಾಪಗ್ರಸ್ತಾಃ | 50 ತದಾ ನಿಕದೀಮನಾಮಾ ತೇಷಾಮೇಕೋ ಯಃ ಕ್ಷಣದಾಯಾಂ ಯೀಶೋಃ ಸನ್ನಿಧಿಮ್ ಅಗಾತ್ ಸ ಉಕ್ತವಾನ್ 51 ತಸ್ಯ ವಾಕ್ಯೇ ನ ಶ್ರುತೇ ಕರ್ಮಣಿ ಚ ನ ವಿದಿತೇ ಽಸ್ಯಾಕಂ ವ್ಯವಸ್ಥಾ ಕಿಂ ಕಇನ ಮನುಜಂ ದೋಷೀಕರೋತಿ? 52 ತತಸ್ತೇ ವ್ಯಾಹರನ್ ತ್ವಮಪಿ ಕಿಂ ಗಾಲೀಲೀಯಲೋಕಃ? ವಿವಿಚ್ಯ ಪಶ್ಯ ಗಾಲೀಲಿ ಕೋಪಿ ಭವಿಷ್ಯದ್ವಾದೀ ನೋತ್ಸದ್ಯತೇ | 53 ತತಃ ಪರಂ ಸರ್ವೇಃ ಸ್ವಂ ಸ್ವಂ ಗೃಹಂ ಗತಾಃ ಕಿನ್ನು ಯೀಶು ಜ್ಯೇತುನನಾಮಾನಂ ಶಿಲೋಚ್ಚಯಂ ಗತವಾನ್ |

8 ಪ್ರತ್ಯೂಷೇ ಯೀಶುಃ ಪನರ್ಮನ್ನಿರಮ್ ಅಗಚ್ಛತ್ 2 ತತಃ ಸರ್ವೇಃಷು ಲೋಕೇಷು ತಸ್ಯ ಸಮೀಪ ಅಗತೇಷು ಸ ಉಪವಿಶ್ಯ ತಾನ್ ಉಪದೇಷ್ಯಮ್ ಆರಭತ | 3 ತದಾ ಅಧ್ಯಾಪಕಾಃ ಫಿರೂಶಿನಇವ ವ್ಯಭಿಚಾರಕರ್ಮಣಿ ಧೃತಂ ಸ್ತ್ರಿಯಮೇಕಾಮ್

ಆನಿಯ ಸರ್ವೇಷಾಂ ಮಧ್ಯೇ ಸ್ಥಾಪಯಿತ್ವಾ ವ್ಯಾಹರನ್ 4 ಹೇ ಗುರೋ ಯೋಷಿತಮ್ ಇಮಾಂ ವ್ಯಭಿಚಾರಕಮ್ ಕುವರ್ಷಾಣಾಂ
ಲೋಕಾ ದ್ಯುತವನ್ಃ | 5 ಏತಾದೃಶಲೋಕಾಃ ಪಾಷಾಣಾಘಾತೇನ ಹನ್ತವ್ಯಾ ಇತಿ ವಿಧಿಮೂರ್ಸಾವ್ಯವಸ್ಥಾಗ್ನೇ ಲಿಖಿತೋಸ್ತಿ ಕಿನ್ನು
ಭವಾನ್ ಕಿಮಾದಿಶತಿ? 6 ತೇ ತಮಪವದಿತುಂ ಪರಿಕ್ಷಾಭಿಪ್ರಾಯೇಣ ವಾಕ್ಯಮಿದಮ್ ಅಪ್ಯಚ್ಛನ್ ಕಿನ್ನು ಸ ಪ್ರಕ್ಷೀಭೂಯ
ಭೂಮಾವಜ್ಞಲ್ಯಾ ಲೇಖಿತುಮ್ ಆರಭತ | 7 ತತಸ್ತೇ ಪುನಃ ಪುನಃ ಪೃಷ್ಠ ಉತ್ಥಾಯ ಕಥಿತವಾನ್ ಯುಷ್ಮಾಕಂ ಮಧ್ಯೇ ಯೋ
ಜನೋ ನಿರಪರಾಧೀ ಸಏವ ಪ್ರಥಮಮ್ ಏನಾಂ ಪಾಷಾಣೇನಾಹನ್ತು | 8 ಪಶ್ಚಾತ್ ಸ ಪುನಶ್ಚ ಪ್ರಕ್ಷೀಭೂಯ ಭೂಮೌ
ಲೇಖಿತುಮ್ ಆರಭತ | 9 ತಾಂ ಕಥಂ ಶ್ರುತ್ವಾ ತೇ ಸ್ವಸ್ತಮನಸಿ ಪ್ರಬೋಧಂ ಪ್ರಾಪ್ಯ ಜ್ಯೇಷ್ಠಾನುಕ್ರಮಂ ಏಕೈಕಶಃ ಸರ್ವೇ
ಬಹಿರಗಚ್ಛನ್ ತತೋ ಯೀಶುರೇಕಾಕೀ ತಯಕ್ರೋಭವತ್ ಮಧ್ಯಸ್ಥಾನೇ ದಕ್ಷಾಯಮಾನಾ ಸಾ ಯೋಷಾ ಚ ಸ್ಥಿತಾ | 10
ತತ್ಪಶ್ಯಾದ್ ಯೀಶುರುತ್ಥಾಯ ತಾಂ ವನಿತಾಂ ವಿನಾ ಕಮಪ್ಯಪರಂ ನ ವಿಲೋಕ್ಯ ಪೃಷ್ಠವಾನ್ ಹೇ ವಾಮೇ ತವಾಪವಾದಕಾಃ
ಕುತ್ರ? ಕೋಪಿ ತ್ವಾಂ ಕಿಂ ನ ದಣ್ಡಯತಿ? 11 ಸಾವದತ್ ಹೇ ಮಹೇಚ್ಛ ಕೋಪಿ ನ ತದಾ ಯೀಶುರವೋಚತ್ ನಾಹಮಪಿ
ದಣ್ಡಯಾಮಿ ಯಾಹಿ ಪುನಃ ಪಾಪಂ ಮಾಕಾರ್ಷೀಃ | 12 ತತೋ ಯೀಶುಃ ಪುನರಪಿ ಲೋಕೇಭ್ಯ ಇತ್ಥಂ ಕಥಯಿತುಮ್
ಆರಭತ ಜಗತೋಹಂ ಜ್ಯೋತಿಃಸ್ವರೂಪೋ ಯಃ ಕಶ್ಚಿನ್ ಮತ್ಪಶ್ಯಾದ್ ಗಚ್ಛತಿ ಸ ತಿಮಿರೇ ನ ಭ್ರಮಿತ್ವಾ ಜೀವನರೂಪಾಂ ದೀಪ್ತಿಂ
ಪ್ರಾಪ್ಸ್ಯತಿ | 13 ತತಃ ಫಿರೂಶಿನೋಽವಾದಿಷುಸ್ತಂ ಸ್ವಾರ್ಥೇ ಸ್ವಯಂ ಸಾಕ್ಷ್ಯಂ ದದಾಸಿ ತಸ್ಮಾತ್ ತವ ಸಾಕ್ಷ್ಯಂ ಗ್ರಾಹ್ಯಂ ನ
ಭವತಿ | 14 ತದಾ ಯೀಶುಃ ಪ್ರತ್ಯುದಿತವಾನ್ ಯದ್ಯಪಿ ಸ್ವಾರ್ಥೇಽಹಂ ಸ್ವಯಂ ಸಾಕ್ಷ್ಯಂ ದದಾಮಿ ತಥಾಪಿ ಮತ್ ಸಾಕ್ಷ್ಯಂ
ಗ್ರಾಹ್ಯಂ ಯಸ್ಮಾದ್ ಅಹಂ ಕುತ ಆಗತೋಸ್ತಿ ಕ್ವ ಯಾಮಿ ಚ ತದಹಂ ಜಾನಾಮಿ ಕಿನ್ನು ಕುತ ಆಗತೋಸ್ತಿ ಕುತ್ರ ಗಚ್ಛಾಮಿ ಚ
ತದ್ ಯೂಯಂ ನ ಜಾನೀಥ | 15 ಯೂಯಂ ಲೌಕಿಕಂ ವಿಚಾರಯಥ ನಾಹಂ ಕಿಮಪಿ ವಿಚಾರಯಾಮಿ | 16 ಕಿನ್ನು ಯದಿ
ವಿಚಾರಯಾಮಿ ತರ್ಹಿ ಮಮ ವಿಚಾರೋ ಗ್ರಹೀತವ್ಯೋ ಯತೋಹಮ್ ಏಕಾಕೀ ನಾಸ್ಮಿ ಪ್ರೇರಯಿತಾ ಪಿತಾ ಮಯಾ ಸಹ
ವಿದ್ಯತೇ | 17 ದ್ವಯೋ ಜನಯೋಃ ಸಾಕ್ಷ್ಯಂ ಗ್ರಹಣೀಯಂ ಭವತೀತಿ ಯುಷ್ಮಾಕಂ ವ್ಯವಸ್ಥಾಗ್ನೇ ಲಿಖಿತಮಸ್ತಿ | 18 ಅಹಂ
ಸ್ವಾರ್ಥೇ ಸ್ವಯಂ ಸಾಕ್ಷಿತ್ವಂ ದದಾಮಿ ಯಶ್ಚ ಮಮ ತಾತೋ ಮಾಂ ಪ್ರೇರಿತವಾನ್ ಸೋಪಿ ಮದರ್ಥೇ ಸಾಕ್ಷ್ಯಂ ದದಾತಿ | 19
ತದಾ ತೇಽಪ್ಯಚ್ಛನ್ ತವ ತಾತಃ ಕುತ್ರ? ತತೋ ಯೀಶುಃ ಪ್ರತ್ಯವಾದೀದ್ ಯೂಯಂ ಮಾಂ ನ ಜಾನೀಥ ಮತ್ತಿತರಙ್ಗು ನ
ಜಾನೀಥ ಯದಿ ಮಾಮ್ ಅಕ್ಷಾಸ್ಯತ ತರ್ಹಿ ಮಮ ತಾತಮಪ್ಯಕ್ಷಾಸ್ಯತ | 20 ಯೀಶು ಮರ್ನಿರ ಉಪದಿಶ್ಯ ಭಣ್ಣಾಗಾರೇ ಕಥಾ
ಏತಾ ಅಕಥಯತ್ ತಥಾಪಿ ತಂ ಪ್ರತಿ ಕೋಪಿ ಕರಂ ನೋದತೋಲಯತ್ | 21 ತತಃ ಪರಂ ಯೀಶುಃ ಪುನರುದಿತವಾನ್
ಅಧುನಾಹಂ ಗಚ್ಛಾಮಿ ಯೂಯಂ ಮಾಂ ಗವೇಷಯಿಷ್ಯಥ ಕಿನ್ನು ನಿಜ್ಯೈಃ ಪಾಪೈ ಮರ್ನಿಷ್ಯಥ ಯತ್ ಸ್ಥಾನಮ್ ಅಹಂ ಯಾಸ್ಯಾಮಿ
ತತ್ ಸ್ಥಾನಮ್ ಯೂಯಂ ಯಾತುಂ ನ ಶಕ್ಯಥ | 22 ತದಾ ಯಿಹೂದೀಯಾಃ ಪ್ರಾವೋಚನ್ ಕಿಮಯಮ್ ಆತ್ಮಘಾತಂ
ಕರಿಷ್ಯತಿ? ಯತೋ ಯತ್ ಸ್ಥಾನಮ್ ಅಹಂ ಯಾಸ್ಯಾಮಿ ತತ್ ಸ್ಥಾನಮ್ ಯೂಯಂ ಯಾತುಂ ನ ಶಕ್ಯಥ ಇತಿ ವಾಕ್ಯಂ
ಬ್ರವೀತಿ | 23 ತತೋ ಯೀಶುಸ್ಯೇಭ್ಯಃ ಕಥಿತವಾನ್ ಯೂಯಮ್ ಅಧಃಸ್ಥಾನೀಯಾ ಲೋಕಾ ಅಹಮ್ ಊರ್ಧ್ವಸ್ಥಾನೀಯಃ
ಯೂಯಮ್ ಏತಜ್ಜಗತ್ಸ್ಮನ್ನೀಯಾ ಅಹಮ್ ಏತಜ್ಜಗತ್ಸ್ಮನ್ನೀಯೋ ನ | 24 ತಸ್ಮಾತ್ ಕಥಿತವಾನ್ ಯೂಯಂ ನಿಜ್ಯೈಃ
ಪಾಪೈ ಮರ್ನಿಷ್ಯಥ ಯತೋಹಂ ಸ ಪುಮಾನ್ ಇತಿ ಯದಿ ನ ವಿಶ್ವಸಿಥ ತರ್ಹಿ ನಿಜ್ಯೈಃ ಪಾಪೈ ಮರ್ನಿಷ್ಯಥ | 25 ತದಾ ತೇ
ಽಪ್ಯಚ್ಛನ್ ಕಸ್ವಂ? ತತೋ ಯೀಶುಃ ಕಥಿತವಾನ್ ಯುಷ್ಮಾಕಂ ಸನ್ನಿಧೌ ಯಸ್ಯ ಪ್ರಸ್ತಾವಮ್ ಆ ಪ್ರಥಮಾತ್ ಕರೋಮಿ ಸಏವ
ಪುರುಷೋಹಂ | 26 ಯುಷ್ಮಾಸು ಮಯಾ ಬಹುವಾಕ್ಯಂ ವಕ್ತ್ವಂ ವಿಚಾರಯಿತವ್ಯಙ್ಗು ಕಿನ್ನು ಮತ್ಪ್ರೇರಯಿತಾ ಸತ್ಯವಾದೀ ತಸ್ಯ
ಸಮೀಪೇ ಯದಹಂ ಶ್ರುತವಾನ್ ತದೇವ ಜಗತೇ ಕಥಯಾಮಿ | 27 ಕಿನ್ನು ಸ ಜನಕೇ ವಾಕ್ಯಮಿದಂ ಪ್ರೋಕ್ತವಾನ್ ಇತಿ ತೇ
ನಾಬುದ್ಧನ್ | 28 ತತೋ ಯೀಶುರಕಥಯದ್ ಯದಾ ಮನುಷ್ಯಪುತ್ರಮ್ ಊರ್ಧ್ವ ಉತ್ಥಾಪಯಿಷ್ಯಥ ತದಾಹಂ ಸ ಪುಮಾನ್
ಕೇವಲಃ ಸ್ವಯಂ ಕಿಮಪಿ ಕರ್ಮ ನ ಕರೋಮಿ ಕಿನ್ನು ತಾತೋ ಯಥಾ ಶಿಕ್ಷಯತಿ ತದನುಸಾರೇಣ ವಾಕ್ಯಮಿದಂ ವದಾಮೀತಿ
ಚ ಯೂಯಂ ಜ್ಞಾತುಂ ಶಕ್ಯಥ | 29 ಮತ್ಪ್ರೇರಯಿತಾ ಪಿತಾ ಮಾಮ್ ಏಕಾಕಿಂ ನ ತ್ಯಜತಿ ಸ ಮಯಾ ಸಾರ್ಧಂ ತಿಷ್ಠತಿ
ಯತೋಹಂ ತದಭಿಮತಂ ಕರ್ಮ ಸದಾ ಕರೋಮಿ | 30 ತದಾ ತಸ್ಮೈತಾನಿ ವಾಕ್ಯಾನಿ ಶ್ರುತ್ವಾ ಬಹುವಾಕ್ಯಸಿನ್ ವ್ಯಶ್ವಸನ್ | 31
ಯೇ ಯಿಹೂದೀಯಾ ವ್ಯಶ್ವಸನ್ ಯೀಶುಸ್ಯೇಭ್ಯೋಽಕಥಯತ್ 32 ಮಮ ವಾಕ್ಯೇ ಯದಿ ಯೂಯಮ್ ಆಸ್ಥಾಂ ಕುರುಥ ತರ್ಹಿ
ಮಮ ಶಿಷ್ಯಾ ಭೂತ್ವಾ ಸತ್ಯತ್ವಂ ಜ್ಞಾಸ್ಯಥ ತತಃ ಸತ್ಯತಯಾ ಯುಷ್ಮಾಕಂ ಮೋಕ್ಷೋ ಭವಿಷ್ಯತಿ | 33 ತದಾ ತೇ ಪ್ರತ್ಯವಾದಿಷುಃ
ವಯಮ್ ಇಬ್ರಾಹೀಮೋ ವಂಶಃ ಕದಾಪಿ ಕಸ್ಯಾಪಿ ದಾಸಾ ನ ಜಾತಾಸ್ತರ್ಹಿ ಯುಷ್ಮಾಕಂ ಮುಕ್ತಿ ಭವಿಷ್ಯತೀತಿ ವಾಕ್ಯಂ
ಕಥಂ ಬ್ರವೀಷಿ? 34 ತದಾ ಯೀಶುಃ ಪ್ರತ್ಯವದದ್ ಯುಷ್ಮಾನಹಂ ಯಥಾರ್ಥತರಂ ವದಾಮಿ ಯಃ ಪಾಪಂ ಕರೋತಿ ಸ

ಪಾಪಸ್ಯ ದಾಸಃ | 35 ದಾಸಶ್ಚ ನಿರನ್ತರಂ ನಿವೇಶನೇ ನ ತಿಷ್ಠತಿ ಕಿನ್ನು ಪುತ್ರೋ ನಿರನ್ತರಂ ತಿಷ್ಠತಿ | (aiṅ g165) 36 ಅತಃ ಪುತ್ರೋ ಯದಿ ಯುಷ್ಮಾನ್ ಮೋಚಯತಿ ತರ್ಹಿ ನಿತಾನ್ತಮೇವ ಮುಕ್ತಾ ಭವಿಷ್ಯಥ | 37 ಯುಯಮ್ ಇಬ್ರಾಹೀಮೋ ವಂಶ ಇತ್ಯಹಂ ಜಾನಾಮಿ ಕಿನ್ನು ಮಮ ಕಥಾ ಯುಷ್ಮಾಕಮ್ ಅನ್ತಃಕರಣೇಷು ಸ್ಥಾನಂ ನ ಪ್ರಾಪ್ನುವನ್ತಿ ತಸ್ಮಾದ್ಧೇತೋ ಮಾರ್ಗಂ ಹನ್ತುಮ್ ಈಹದ್ಧೇ | 38 ಅಹಂ ಸ್ವಪಿತುಃ ಸಮೀಪೇ ಯದಪಶ್ಯಂ ತದೇವ ಕಥಯಾಮಿ ತಥಾ ಯೂಯಮಪಿ ಸ್ವಪಿತುಃ ಸಮೀಪೇ ಯದಪಶ್ಯತ ತದೇವ ಕುರುಧ್ವೇ | 39 ತದಾ ತೇ ಪ್ರತ್ಯವೋಚನ್ ಇಬ್ರಾಹೀಮ್ ಅಸ್ಮಾಕಂ ಪಿತಾ ತತೋ ಯೀಶುರಕಥಯದ್ ಯದಿ ಯೂಯಮ್ ಇಬ್ರಾಹೀಮಃ ಸನ್ತಾನಾ ಅಭವಿಷ್ಯತ ತರ್ಹಿ ಇಬ್ರಾಹೀಮ ಆಚಾರಣವದ್ ಆಚರಿಷ್ಯತ | 40 ಈಶ್ವರಸ್ಯ ಮುಖಾತ್ ಸತ್ಯಂ ವಾಕ್ಯಂ ಶ್ರುತ್ವಾ ಯುಷ್ಮಾನ್ ಜ್ಞಾಪಯಾಮಿ ಯೋಹಂ ತಂ ಮಾಂ ಹನ್ತುಂ ಚೇಷ್ಟದ್ಧೇ ಇಬ್ರಾಹೀಮ್ ಏತಾದೃಶಂ ಕರ್ಮ ನ ಚಕಾರ | 41 ಯೂಯಂ ಸ್ವಸ್ವಪಿತುಃ ಕರ್ಮಾಣಿ ಕುರುಥ ತದಾ ತೈರುಕ್ತಂ ನ ವಯಂ ಜಾರಜಾತಾ ಅಸ್ಮಾಕಮ್ ಏಕವಿವ ಪಿತಾಸ್ತಿ ಸ ಏವೇಶ್ವರಃ | 42 ತತೋ ಯೀಶುನಾ ಕಥಿತಮ್ ಈಶ್ವರೋ ಯದಿ ಯುಷ್ಮಾಕಂ ತಾತೋಭವಿಷ್ಯತ್ ತರ್ಹಿ ಯೂಯಂ ಮಯಿ ಪ್ರೇಮಾಕರಿಷ್ಯತ ಯತೋಹಮ್ ಈಶ್ವರಾನಿರ್ಗತ್ಯಾತೋಸ್ತಿ ಸ್ವತೋ ನಾಗತೋಹಂ ಸ ಮಾಂ ಪ್ರಾಹಿಣೋತ್ | 43 ಯೂಯಂ ಮಮ ವಾಕ್ಯಮಿದಂ ನ ಬುದ್ಧ್ಯೇ ಕುತಃ? ಯತೋ ಯೂಯಂ ಮಮೋಪದೇಶಂ ಸೋಢುಂ ನ ಶಕ್ನುಥ | 44 ಯೂಯಂ ಶೈತಾನ್ ಪಿತುಃ ಸನ್ತಾನಾ ಏತಸ್ಮಾದ್ ಯುಷ್ಮಾಕಂ ಪಿತುರಭಿಲಾಷಂ ಪೂರಯಥ ಸ ಆ ಪ್ರಥಮಾತ್ ನರಘಾತೀ ತದನ್ತಃ ಸತ್ಯತ್ವಸ್ಯ ಲೇಶೋಪಿ ನಾಸ್ತಿ ಕಾರಣಾದತಃ ಸ ಸತ್ಯತಾಯಾಂ ನಾತಿಷ್ಯತ್ ಸ ಯದಾ ಮೃಷಾ ಕಥಯತಿ ತದಾ ನಿಜಸ್ವಭಾವಾನುಸಾರೇಣೈವ ಕಥಯತಿ ಯತೋ ಸ ಮೃಷಾಭಾಷೀ ಮೃಷೋತ್ಪಾದಕಶ್ಚ | 45 ಅಹಂ ತದ್ವವಾಕ್ಯಂ ವದಾಮಿ ಕಾರಣಾದಸ್ಮಾದ್ ಯೂಯಂ ಮಾಂ ನ ಪ್ರತೀಥ | 46 ಮಯಿ ಪಾಪಮನ್ವೀತಿ ಪ್ರಮಾಣಂ ಯುಷ್ಮಾಕಂ ಕೋ ದಾತುಂ ಶಕ್ನೋತಿ? ಯದ್ಯಹಂ ತದ್ವವಾಕ್ಯಂ ವದಾಮಿ ತರ್ಹಿ ಕುತೋ ಮಾಂ ನ ಪ್ರತಿಥ? 47 ಯಃ ಕಶ್ಚನ ಈಶ್ವರೀಯೋ ಲೋಕಃ ಸ ಈಶ್ವರೀಯಕಥಾಯಾಂ ಮನೋ ನಿಧತ್ತೇ ಯೂಯಮ್ ಈಶ್ವರೀಯಲೋಕಾ ನ ಭವಥ ತನ್ನಿದಾನಾತ್ ತತ್ರ ನ ಮನಾಂಸಿ ನಿಧದ್ಧೇ | 48 ತದಾ ಯಿಹೂದೀಯಾಃ ಪ್ರತ್ಯವಾದಿಷುಃ ತ್ವಮೇಕಃ ಶೋಮಿರೋಣೀಯೋ ಭೂತಗ್ರಸ್ತಶ್ಚ ವಯಂ ಕಿಮಿದಂ ಭದ್ರಂ ನಾವಾದಿಷ್ಠೇ | 49 ತತೋ ಯೀಶುಃ ಪ್ರತ್ಯವಾದೀತ್ ನಾಹಂ ಭೂತಗ್ರಸ್ತಃ ಕಿನ್ನು ನಿಜತಾತಂ ಸಮ್ಯನ್ಯೇ ತಸ್ಮಾದ್ ಯೂಯಂ ಮಾಮ್ ಅಪಮನ್ಯದ್ಧೇ | 50 ಅಹಂ ಸ್ವಸುಖ್ಯಾತಿಂ ನ ಚೇಷ್ಟೇ ಕಿನ್ನು ಚೇಷ್ಟಿತಾ ವಿಚಾರಯಿತಾ ಚಾಪರ ಏಕ ಆಸೇ | 51 ಅಹಂ ಯುಷ್ಮಭ್ಯಮ್ ಅತೀವ ಯಥಾರ್ಥಂ ಕಥಯಾಮಿ ಯೋ ನರೋ ಮದೀಯಂ ವಾಚಂ ಮನ್ಯತೇ ಸ ಕದಾಚನ ನಿಧನಂ ನ ದ್ರಕ್ಷ್ಯತಿ | (aiṅ g165) 52 ಯಿಹೂದೀಯಾಸ್ತಮವದನ್ ತ್ವಂ ಭೂತಗ್ರಸ್ತ ಇತೀದಾನೀಮ್ ಅವೈಷ್ಠ | ಇಬ್ರಾಹೀಮ್ ಭವಿಷ್ಯದ್ವಾದಿನಿಷ್ಠ ಸರ್ವೇ ಮೃತಾಃ ಕಿನ್ನು ತ್ವಂ ಭಾಷಸೇ ಯೋ ನರೋ ಮಮ ಭಾರತೀಂ ಗೃಹ್ಯಾತಿ ಸ ಜಾತು ನಿಧಾನಾಸ್ವಾದಂ ನ ಲಪ್ಸತೇ | (aiṅ g165) 53 ತರ್ಹಿ ತ್ವಂ ಕಿಮ್ ಅಸ್ಮಾಕಂ ಪೂರ್ವಪುರುಷಾದ್ ಇಬ್ರಾಹೀಮೋಪಿ ಮಹಾನ್? ಯಸ್ಮಾತ್ ಸೋಪಿ ಮೃತಃ ಭವಿಷ್ಯದ್ವಾದಿನೋಪಿ ಮೃತಾಃ ತ್ವಂ ಸ್ವಂ ಕಂ ಪುಮಾಂಸಂ ಮನುಷೇ? 54 ಯೀಶುಃ ಪ್ರತ್ಯವೋಚದ್ ಯದ್ಯಹಂ ಸ್ವಂ ಸ್ವಯಂ ಸಮ್ಯನ್ಯೇ ತರ್ಹಿ ಮಮ ತತ್ ಸಮಾನನಂ ಕಿಮಪಿ ನ ಕಿನ್ನು ಮಮ ತಾತೋ ಯಂ ಯೂಯಂ ಸ್ತ್ರೀಯಮ್ ಈಶ್ವರಂ ಭಾಷದ್ಧೇ ಸವವ ಮಾಂ ಸಮ್ಯನುತೇ | 55 ಯೂಯಂ ತಂ ನಾವಗಚ್ಛಥ ಕಿನ್ತ್ವಹಂ ತಮವಗಚ್ಛಾಮಿ ತಂ ನಾವಗಚ್ಛಾಮೀತಿ ವಾಕ್ಯಂ ಯದಿ ವದಾಮಿ ತರ್ಹಿ ಯೂಯಮಿವ ಮೃಷಾಭಾಷೀ ಭವಾಮಿ ಕಿನ್ತ್ವಹಂ ತಮವಗಚ್ಛಾಮಿ ತದಾಘಾಮಪಿ ಗೃಹ್ಯಾಮಿ | 56 ಯುಷ್ಮಾಕಂ ಪೂರ್ವಪುರುಷ ಇಬ್ರಾಹೀಮ್ ಮಮ ಸಮಯಂ ದ್ರಷ್ಟುಮ್ ಅತೀವಾವಾಙ್ಮತ್ ತನ್ನೀಕ್ಷ್ಯಾನನ್ಯಚ್ಛ | 57 ತದಾ ಯಿಹೂದೀಯಾ ಅಪೃಚ್ಛನ್ ತವ ವಯಃ ಪಇಶ್ವಶದ್ವತ್ಸರಾ ನ ತ್ವಂ ಕಿಮ್ ಇಬ್ರಾಹೀಮಮ್ ಅದಾಕ್ಷೀ? 58 ಯೀಶುಃ ಪ್ರತ್ಯವಾದೀದ್ ಯುಷ್ಮಾನಹಂ ಯಥಾರ್ಥತರಂ ವದಾಮಿ ಇಬ್ರಾಹೀಮೋ ಜನ್ಮನಃ ಪೂರ್ವಕಾಲಮಾರಭ್ಯಾಹಂ ವಿದ್ಯೇ | 59 ತದಾ ತೇ ಪಾಷಾಣಾನ್ ಉತ್ಪೋಲ್ತ ತಮಾಹನ್ತುಮ್ ಉದಯಚ್ಛನ್ ಕಿನ್ನು ಯೀಶು ಗುಫಪೋಲ್ತ ಮನ್ದಿರಾದ್ ಬಹಿರ್ಗತ್ಯ ತೇಷಾಂ ಮದ್ಯೇನ ಪ್ರಸ್ಥಿತವಾನ್ |

9 ತತಃ ಪರಂ ಯೀಶುರ್ಗಚ್ಛನ್ ಮಾರ್ಗಮದ್ಯೇ ಜನ್ಮಾನ್ಲಂ ನರಮ್ ಅಪಶ್ಯತ್ | 2 ತತಃ ಶಿಷ್ಯಾಸ್ತಮ್ ಅಪೃಚ್ಛನ್ ಹೇ ಗುರೋ ನರೋಯಂ ಸ್ವಪಾಪೇನ ವಾ ಸ್ವಪಿತ್ರಾಃ ಪಾಪೇನಾನಿರ್ದೋಜಾಯತ? 3 ತತಃ ಸ ಪ್ರತ್ಯುದಿತವಾನ್ ಏತಸ್ಯ ವಾಸ್ಯ ಪಿತ್ರೋಃ ಪಾಪಾದ್ ಏತಾದೃಶೋಭೂದ ಇತಿ ನಹಿ ಕಿನ್ತ್ವನೇನ ಯಥೇಶ್ವರಸ್ಯ ಕರ್ಮ ಪ್ರಕಾಶ್ಯತೇ ತದ್ಧೇತೋರೇವ | 4 ದಿನೇ ತಿಷ್ಠತಿ ಮತ್ತೇರಯಿತುಃ ಕರ್ಮ ಮಯಾ ಕರ್ತವ್ಯಂ ಯದಾ ಕಿಮಪಿ ಕರ್ಮ ನ ಕ್ರಿಯತೇ ತಾದೃಶೇ ನಿಶಾಗಚ್ಛತಿ | 5 ಅಹಂ

ಯಾವತ್ಕಾಲಂ ಜಗತಿ ತಿಷ್ಠಾಮಿ ತಾವತ್ಕಾಲಂ ಜಗತೋ ಜ್ಯೋತಿಃಸ್ವರೂಪೋಸ್ಮಿ | 6 ಇತ್ಯುಕ್ತ್ವಾ ಭೂಮೌ ನಿಷ್ಠಿವಂ ನಿಕ್ಷಿಪ್ಯ ತೇನ ಪಜ್ಜಂ ಕೃತವಾನ್ 7 ಪಶ್ಚಾತ್ ತತ್ಪಜ್ಜೇನ ತಸ್ಯಾನ್ವಸ್ಯ ನೇತ್ರೇ ಪ್ರಲಿಪ್ಯ ತಮಿತ್ಯಾದಿಶತ್ ಗತ್ವಾ ಶಿಲೋಹೇ ಽಧಾತ್ ಪ್ರೇರಿತನಾಮ್ನಿ ಸರಸಿ ಸ್ನಾಹಿ | ತತೋನ್ನೋ ಗತ್ವಾ ತತ್ರಾಸ್ತಾತ್ ತತಃ ಪ್ರನ್ನಚಕ್ಷು ಭೂತ್ವಾ ವ್ಯಾಘಟ್ಯುಗಾತ್ | 8 ಅಪರಂಶ್ಚ ಸಮೀಪವಾಸಿನೋ ಲೋಕಾ ಯೇ ಚ ತಂ ಪೂರ್ವಮನ್ದಮ್ ಅಪಶ್ಯನ್ ತೇ ಬಕ್ತುಮ್ ಆರಭನ್ತ ಯೋನ್ಮಲೋಕೋ ವರ್ತಮ್ಯಪವಿಶ್ರಾಭಿಕ್ರತ ಸ ಏವಾಯಂ ಜನಃ ಕಿಂ ನ ಭವತಿ? 9 ಕೇಚಿದವದನ್ ಸ ಏವ ಕೇಚಿದವೋಚನ್ ತಾದ್ಯತೋ ಭವತಿ ಕಿನ್ತು ಸ ಸ್ವಯಮಬ್ರವೀತ್ ಸ ಏವಾಹಂ ಭವಾಮಿ | 10 ಅತಏವ ತೇ ಽಪ್ಯಚ್ಛನ್ ತ್ವಂ ಕಥಂ ದೃಷ್ಟಿಂ ಪಾಪ್ಪವಾನ್? 11 ತತಃ ಸೋವದದ್ ಯೀಶನಾಮಕ ಏಕೋ ಜನೋ ಮಮ ನಯನೇ ಪಜ್ಜೇನ ಪ್ರಲಿಪ್ಯ ಇತ್ಯಾಜ್ಞಾಪಯತ್ ಶಿಲೋಹಕಾಸಾರಂ ಗತ್ವಾ ತತ್ರ ಸ್ನಾಹಿ | ತತಸ್ತತ್ರ ಗತ್ವಾ ಮಯಿ ಸ್ನಾತೇ ದೃಷ್ಟಿಮಹಂ ಲಭ್ಯವಾನ್ | 12 ತದಾ ತೇ ಽವದನ್ ಸ ಪುಮಾನ್ ಕುತ್ರ? ತೇನೋಕ್ತಂ ನಾಹಂ ಜಾನಾಮಿ | 13 ಅಪರಂ ತಸ್ಮಿನ್ ಪೂರ್ವಾನ್ಲೇ ಜನೇ ಫಿರೂಶಿನಾಂ ನಿಕಟಮ್ ಆನೀತೇ ಸತಿ ಫಿರೂಶಿನೋಪಿ ತಮಪ್ಯಚ್ಛನ್ ಕಥಂ ದೃಷ್ಟಿಂ ಪ್ರಾಪ್ನೋಸಿ? 14 ತತಃ ಸ ಕಥಿತವಾನ್ ಸ ಪಜ್ಜೇನ ಮಮ ನೇತ್ರೇ ಽಲಿಮ್ಪತ್ ಪಶ್ಚಾದ್ ಸ್ನಾತ್ವಾ ದೃಷ್ಟಿಮಲಭೇ | 15 ಕಿನ್ತು ಯೀಶು ವಿಶ್ರಾಮವಾರೇ ಕರ್ಧಮಂ ಕೃತ್ವಾ ತಸ್ಯ ನಯನೇ ಪ್ರಸನ್ನೇಽಕರೋದ್ ಇತಿಕಾರಣಾತ್ ಕತಿಪಯಫಿರೂಶಿನೋಽವದದ್ 16 ಸ ಪುಮಾನ್ ಈಶ್ವರಾನ್ಯ ಯತಃ ಸ ವಿಶ್ರಾಮವಾರಂ ನ ಮನ್ಯತೇ | ತತೋನ್ಲೇ ಕೇಚಿತ್ ಪ್ರತ್ಯವದನ್ ಪಾಪೀ ಪುಮಾನ್ ಕಿಮ್ ಏತಾದ್ಯಶಮ್ ಅಶ್ಚರ್ಯ್ಯಂ ಕರ್ಮ್ಯ ಕರ್ತುಂ ಶಕ್ನೋತಿ? 17 ಇತ್ಥಂ ತೇಷಾಂ ಪರಸ್ಪರಂ ಭಿನ್ನವಾಕ್ಯತ್ವಮ್ ಅಭಿವತ್ | ಪಶ್ಚಾತ್ ತೇ ಪುನರಪಿ ತಂ ಪೂರ್ವಾನ್ಲಂ ಮಾನುಷಮ್ ಅಪ್ರಾಕ್ಷುಃ ಯೋ ಜನಸ್ತವ ಚಕ್ಷುಷೀ ಪ್ರಸನ್ನೇ ಕೃತವಾನ್ ತಸ್ಮಿನ್ ತ್ವಂ ಕಿಂ ವದಸಿ? ಸ ಉಕ್ತವಾನ್ ಸ ಭವಶಿದ್ಯಾದೀ | 18 ಸ ದೃಷ್ಟಿಮ್ ಅಪ್ಪವಾನ್ ಇತಿ ಯಿಹೂದೀಯಾಸ್ತಸ್ಯ ದೃಷ್ಟಿಂ ಪ್ರಾಪ್ಸ್ಯಸ್ಯ ಜನಸ್ಯ ಪಿಶ್ತೋ ಮುಫಖಾದ್ ಅಶ್ರುತ್ವಾ ನ ಪ್ರತ್ಯಯನ್ | 19 ಅತಏವ ತೇ ತಾವಪ್ಯಚ್ಛನ್ ಯುವಯೋ ಯಂ ಪುತ್ರಂ ಜನ್ಮಾನ್ಲಂ ವದಥಃ ಸ ಕಿಮಯಂ? ತರ್ಹೀದಾನೀಂ ಕಥಂ ದ್ರಷ್ಟುಂ ಶಕ್ನೋತಿ? 20 ತತಸ್ತಸ್ಯ ಪಿತರೌ ಪ್ರತ್ಯವೋಚತಾಮ್ ಅಯಮ್ ಅವಯೋಃ ಪುತ್ರ ಆ ಜನೇರನ್ವೃತ್ತದಪ್ಯಾಪಾಂ ಜಾನೀವಃ 21 ಕಿನ್ತ್ಯಧುನಾ ಕಥಂ ದೃಷ್ಟಿಂ ಪ್ರಾಪ್ಪವಾನ್ ತದಾವಾಂ ನ್ ಜಾನೀವಃ ಕೋಸ್ಯ ಚಕ್ಷುಷೀ ಪ್ರಸನ್ನೇ ಕೃತವಾನ್ ತದಪಿ ನ ಜಾನೀವ ಏಷ ವಯಃಪ್ರಾಪ್ತ ಏನಂ ಪ್ಯಚ್ಛತ ಸ್ತಕಥಾಂ ಸ್ವಯಂ ವಕ್ಷತಿ | 22 ಯಿಹೂದೀಯಾನಾಂ ಭಯಾತ್ ತಸ್ಯ ಪಿತರೌ ವಾಕ್ಯಮಿದಮ್ ಅವದತಾಂ ಯತಃ ಕೋಪಿ ಮನುಷ್ಯೋ ಯದಿ ಯೀಶುಮ್ ಅಭಿಷಿಕ್ತಂ ವದತಿ ತರ್ಹಿ ಸ ಭಜನಗೃಹಾದ್ ದೂರೀಕಾರಿಷ್ಯತೇ ಯಿಹೂದೀಯಾ ಇತಿ ಮನ್ತ್ರಣಾಮ್ ಅಕುರ್ವನ್ 23 ಅತಸ್ತಸ್ಯ ಪಿತರೌ ವ್ಯಾಹರತಾಮ್ ಏಷ ವಯಃಪ್ರಾಪ್ತ ಏನಂ ಪ್ಯಚ್ಛತ | 24 ತದಾ ತೇ ಪುನಶ್ಚ ತಂ ಪೂರ್ವಾನ್ಲಮ್ ಆಹೂಯ ವ್ಯಾಹರನ್ ಈಶ್ವರಸ್ಯ ಗುಣಾನ್ ವದ ಏಷ ಮನುಷ್ಯಃ ಪಾಪೀತಿ ವಯಂ ಜಾನೀಮಃ | 25 ತದಾ ಸ ಉಕ್ತವಾನ್ ಸ ಪಾಪೀ ನ ವೇತಿ ನಾಹಂ ಜಾನೇ ಪೂರ್ವಾಮನ್ಲ ಅಸಮಹಮ್ ಅಧುನಾ ಪಶ್ಯಾಮೀತಿ ಮಾತ್ರಂ ಜಾನಾಮಿ | 26 ತೇ ಪುನರಪ್ಯಚ್ಛನ್ ಸ ತ್ವಾಂ ಪ್ರತಿ ಕಿಮಕರೋತ್? ಕಥಂ ನೇತ್ರೇ ಪ್ರಸನ್ನೇ ಽಕರೋತ್? 27 ತತಃ ಸೋವಾದೀದ್ ಏಕಕೃತ್ನೋಕಥಯಂ ಯೂಯಂ ನ ಶೃಣುಥ ತರ್ಹಿ ಕುತಃ ಪುನಃ ಶ್ಲೋತುಮ್ ಇಚ್ಛಥ? ಯೂಯಮಪಿ ಕಿಂ ತಸ್ಯ ತಿಷ್ಠಾ ಭವಿತುಮ್ ಇಚ್ಛಥ? 28 ತದಾ ತೇ ತಂ ತಿರಸ್ಕೃತ್ಯ ವ್ಯಾಹರನ್ ತ್ವಂ ತಸ್ಯ ಶಿಷ್ಯೋ ವಯಂ ಮೂಸಾಃ ಶಿಷ್ಯಾಃ | 29 ಮೂಸಾವಕ್ರೇಣೇಶ್ವರೋ ಜಗಾದ ತಜ್ಜಾನೀಮಃ ಕಿನ್ತ್ವೇಷ ಕುತ್ರತ್ಯಲೋಕ ಇತಿ ನ ಜಾನೀಮಃ | 30 ಸೋವದದ್ ಏಷ ಮಮ ಲೋಚನೇ ಪ್ರಸನ್ನೇ ಽಕರೋತ್ ತಥಾಪಿ ಕುತ್ರತ್ಯಲೋಕ ಇತಿ ಯೂಯಂ ನ ಜಾನೀಥ ಏತದ್ ಅಶ್ಚರ್ಯ್ಯಂ ಭವತಿ | 31 ಈಶ್ವರಃ ಪಾಪಿನಾಂ ಕಥಾಂ ನ ಶೃಣೋತಿ ಕಿನ್ತು ಯೋ ಜನಸ್ತಸ್ಮಿನ್ ಭಕ್ತಿಂ ಕೃತ್ವಾ ತದಿಷ್ಟಕ್ರಿಯಾಂ ಕರೋತಿ ತಸ್ಯೈವ ಕಥಾಂ ಶೃಣೋತಿ ಏತದ್ ವಯಂ ಜಾನೀಮಃ | 32 ಕೋಪಿ ಮನುಷ್ಯೋ ಜನ್ಮಾನ್ಲಾಯ ಚಕ್ಷುಷೀ ಅದದಾತ್ ಜಗದಾರಮ್ಯಾದ್ ಏತಾದ್ಯಶೀಂ ಕಥಾಂ ಕೋಪಿ ಕದಾಪಿ ನಾಶೃಣೋತ್ | (aiṛṇ g165) 33 ಅಸ್ಮಾದ್ ಏಷ ಮನುಷ್ಯೋ ಯದೀಶ್ವರಾನ್ಲಜಾಯತ ತರ್ಹಿ ಕಿಚ್ಛಿದಮೀದೃಶಂ ಕರ್ಮ್ಯ ಕರ್ತುಂ ನಾಶಕ್ನೋತ್ | 34 ತೇ ವ್ಯಾಹರನ್ ತ್ವಂ ಪಾಪಾದ್ ಅಜಾಯಥಾಃ ಕಿಮಸ್ಮಾನ್ ತ್ವಂ ಶಿಕ್ಷಯಸಿ? ಪಶ್ಚಾತ್ತೇ ತಂ ಬಹಿರಕುರ್ವನ್ | 35 ತದನನ್ತರಂ ಯಿಹೂದೀಯೈಃ ಸ ಬಹಿರಕ್ರಿಯತ ಯೀಶುರಿತಿ ವಾರ್ತಾಂ ಶ್ರುತ್ವಾ ತಂ ಸಾಕ್ಷಾತ್ ಪ್ರಾಪ್ಯ ಪ್ಯಷ್ಟವಾನ್ ಈಶ್ವರಸ್ಯ ಪುತ್ರೇ ತ್ವಂ ವಿಶ್ವಸಿಷಿ? 36 ತದಾ ಸ ಪ್ರತ್ಯವೋಚತ್ ಹೇ ಪ್ರಭೋ ಸ ಕೋ ಯತ್ ತಸ್ಮಿನ್ಲಹಂ ವಿಶ್ವಸಿಮಿ? 37 ತತೋ ಯೀಶುಃ ಕಥಿತವಾನ್ ತ್ವಂ ತಂ ದೃಷ್ಟವಾನ್ ತ್ವಯಾ ಸಾಕಂ ಯಃ ಕಥಂ ಕಥಯತಿ ಸಏವ ಸಃ | 38 ತದಾ ಹೇ ಪ್ರಭೋ ವಿಶ್ವಸಿಮೀತ್ಯುಕ್ತ್ವಾ ಸ ತಂ ಪ್ರಣಾಮತ್ | 39 ಪಶ್ಚಾದ್ ಯೀಶುಃ ಕಥಿತವಾನ್ ನಯನಹೀನಾ ನಯನಾನಿ ಪ್ರಾಪ್ತವನ್ತಿ ನಯನವನ್ಶಲ್ಯಾನ್ ಭವನ್ಲೀತ್ಯಭಿಪ್ರಾಯೇಣ ಜಗದಾಹಮ್ ಆಗಚ್ಛಮ್ | 40 ಏತತ್ ಶ್ರುತ್ವಾ ನಿಕಟಸ್ಥಾಃ ಕತಿಪಯಾಃ ಫಿರೂಶಿನೋ ವ್ಯಾಹರನ್ ವಯಮಪಿ ಕಿಮನ್ಠಾಃ? 41

ತದಾ ಯೀಶುರವಾದೀದ್ ಯದ್ಯನ್ನಾ ಅಭವತ ತರ್ಹಿ ಪಾಪಾನಿ ನಾತಿಷ್ಯನ್ ಕಿನ್ನು ಪಶ್ಯಾಮೀತಿ ವಾಕ್ಯವದನಾದ್ ಯುಷ್ಮಾಕಂ ಪಾಪಾನಿ ತಿಷ್ಯನ್ತಿ |

10 ಅಹಂ ಯುಷ್ಮಾನತಿಯಧಾರ್ಥಂ ವದಾಮಿ, ಯೋ ಜನೋ ದ್ವಾರೇಣ ನ ಪ್ರವಿಶ್ಯ ಕೇನಾಪ್ಯನ್ಯೇನ ಮೇಷಗೃಹಂ ಪ್ರವಿಶತಿ ಸ ಏವ ಸ್ತೇನೋ ದಸ್ಯಶ್ಚ | 2 ಯೋ ದ್ವಾರೇಣ ಪ್ರವಿಶತಿ ಸ ಏವ ಮೇಷಪಾಲಕಃ | 3 ದೌವಾರಿಕಸ್ಯಸ್ಮೈ ದ್ವಾರಂ ಮೋಚಯತಿ ಮೇಷಗಣಶ್ಚ ತಸ್ಯ ವಾಕ್ಯಂ ಶೃಣೋತಿ ಸ ನಿಜಾನ್ ಮೇಷಾನ್ ಸ್ವಸ್ತನಾಮ್ನಾಹೂಯ ಬಹಿಃ ಕೃತ್ವಾ ನಯತಿ | 4 ತಥಾ ನಿಜಾನ್ ಮೇಷಾನ್ ಬಹಿಃ ಕೃತ್ವಾ ಸ್ವಯಂ ತೇಷಾಮ್ ಅಗ್ರೇ ಗಚ್ಛತಿ, ತತೋ ಮೇಷಾಸ್ತಸ್ಯ ಶಬ್ದಂ ಬುದ್ಧ್ಯಂತೇ, ತಸ್ಮಾತ್ ತಸ್ಯ ಪಶ್ಚಾದ್ ವ್ರಜನ್ತಿ | 5 ಕಿನ್ನು ಪರಸ್ಯ ಶಬ್ದಂ ನ ಬುದ್ಧ್ಯಂತೇ ತಸ್ಮಾತ್ ತಸ್ಯ ಪಶ್ಚಾದ್ ವ್ರಜಿಷ್ಯನ್ತಿ ವರಂ ತಸ್ಯ ಸಮೀಪಾತ್ ಪಲಾಯಿಷ್ಯಂತೇ | 6 ಯೀಶುಸ್ತೇಭ್ಯ ಇಮಾಂ ದೃಷ್ಟಾನಕಥಾಮ್ ಅಕಥಯತ್ ಕಿನ್ನು ತೇನ ಕಥಿತಕಥಾಯಾಸ್ತಾತ್ಪರ್ಯಂ ತೇ ನಾಬುದ್ಧನ್ತಿ | 7 ಅತೋ ಯೀಶುಃ ಪುನರಕಥಯತ್, ಯುಷ್ಮಾಹಾಂ ಯಥಾರ್ಥತರಂ ವ್ಯಾಹರಾಮಿ, ಮೇಷಗೃಹಸ್ಯ ದ್ವಾರಮ್ ಅಹಮೇವ | 8 ಮಯಾ ನ ಪ್ರವಿಶ್ಯ ಯ ಆಗಚ್ಛನ್ ತೇ ಸ್ತೇನಾ ದಸ್ಯವಶ್ಚ ಕಿನ್ನು ಮೇಷಾಸ್ತೇಷಾಂ ಕಥಾ ನಾಶ್ಯಣ್ಣಾನ್ | 9 ಅಹಮೇವ ದ್ವಾರಸ್ವರೂಪಃ, ಮಯಾ ಯಃ ಕಶ್ಚಿತ ಪ್ರವಿಶತಿ ಸ ರಕ್ಷಾಂ ಪ್ರಾಪ್ಸ್ಯತಿ ತಥಾ ಬಹಿರನ್ತಶ್ಚ ಗಮನಾಗಮನೇ ಕೃತ್ವಾ ಚರಣಸ್ಥಾಂ ಪ್ರಾಪ್ಸ್ಯತಿ | 10 ಯೋ ಜನಸ್ತೇನಃ ಸ ಕೇವಲಂ ಸೈನ್ಯಬಧವಿನಾಶಾನ್ ಕರ್ತುಮೇವ ಸಮಾಯಾತಿ ಕಿನ್ತ್ವಹಮ್ ಆಯಂ ದಾರ್ತಮತ್ ಅರ್ಥಾತ್ ಬಾಹೂಲ್ಯೇನ ತದೇವ ದಾತುಮ್ ಆಗಚ್ಛಮ್ | 11 ಅಹಮೇವ ಸತ್ಮಮೇಷಪಾಲಕೋ ಯಸ್ತು ಸತ್ಯೋ ಮೇಷಪಾಲಕಃ ಸ ಮೇಷಾರ್ಥಂ ಪ್ರಾಣತ್ಯಾಗಂ ಕರೋತಿ; 12 ಕಿನ್ನು ಯೋ ಜನೋ ಮೇಷಪಾಲಕೋ ನ, ಅರ್ಥಾದ್ ಯಸ್ಯ ಮೇಷಾ ನಿಜಾ ನ ಭವನ್ತಿ, ಯ ಏತಾದೃಶೋ ವೈತನಿಕಃ ಸ ವ್ಯಕ್ತಮ್ ಆಗಚ್ಛಂತಂ ದೃಷ್ಟ್ವಾ ಮೇಜವ್ರಜಂ ವಿಹಾಯ ಪಲಾಯತೇ, ತಸ್ಮಾತ್ ವ್ಯಕ್ತಂ ವ್ರಜಂ ದೃಶ್ಯಾ ವಿಕಿರತಿ | 13 ವೈತನಿಕಃ ಪಲಾಯತೇ ಯತಃ ಸ ವೇತನಾರ್ಥಿ ಮೇಷಾರ್ಥಂ ನ ಚಿನ್ತಯತಿ | 14 ಅಹಮೇವ ಸತ್ಯೋ ಮೇಷಪಾಲಕಃ, ಪಿತಾ ಮಾಂ ಯಥಾ ಜಾನಾತಿ, ಅಹಂ ಯಥಾ ಪಿತರಂ ಜಾನಾಮಿ, 15 ತಥಾ ನಿಜಾನ್ ಮೇಷಾನಪಿ ಜಾನಾಮಿ, ಮೇಷಾಶ್ಚ ಮಾಂ ಜಾನಾನ್ತಿ, ಅಹಂ ಮೇಷಾರ್ಥಂ ಪ್ರಾಣತ್ಯಾಗಂ ಕರೋಮಿ | 16 ಅಪರಂಶ್ಚ ಏತಃ ಗೃಹೀಯ ಮೇಷೇಭ್ಯೋ ಭಿನ್ನಾ ಅಪಿ ಮೇಷಾ ಮಮ ಸನ್ತಿ ತೇ ಸಕಲಾ ಆನಯಿತವ್ಯಾಃ; ತೇ ಮಮ ಶಬ್ದಂ ಶ್ರೋಷ್ಯನ್ತಿ ತತ ಏಕೋ ವ್ರಜ ಏಕೋ ರಕ್ಷಕೋ ಭವಿಷ್ಯತಿ | 17 ಪ್ರಾಣಾನಹಂ ತ್ಯಕ್ತ್ವಾ ಪುನಃ ಪ್ರಾಣಾನ್ ಗ್ರಹೀಷ್ಯಾಮಿ, ತಸ್ಮಾತ್ ಪಿತಾ ಮಯಿ ಸ್ನೇಹಂ ಕರೋತಿ | 18 ಕಶ್ಚಿಜ್ಜನೋ ಮಮ ಪ್ರಾಣಾನ್ ಹನ್ತುಂ ನ ಶಕ್ನೋತಿ ಕಿನ್ನು ಸ್ವಯಂ ತಾನ್ ಸಮರ್ಪಯಾಮಿ ತಾನ್ ಸಮರ್ಪಯಿತುಂ ಪುನರ್ಗ್ರಹೀತುಂ ಮಮ ಶಕ್ತಿರಾಸ್ತೇ ಭಾರಮಿಮಂ ಸ್ವಪಿತುಃ ಸಕಾಶಾತ್ ಪ್ರಾಪ್ನೋಹಮ್ | 19 ಅಸ್ಮಾಂಪದೇಶಾತ್ ಪುನಶ್ಚ ಯಿಹೂದೀಯಾನಾಂ ಮಧ್ಯೇ ಭಿನ್ನವಾಕ್ಯತಾ ಜಾತಾ | 20 ತತೋ ಬಹವೋ ವ್ಯಾಹರನ್ ಏಷ ಭೂತಗ್ರಸ್ಯ ಉನ್ಯತಶ್ಚ, ಕುತ ಏತಸ್ಯ ಕಥಾಂ ಶೃಣುಥ? 21 ಕೇಚಿದ್ ಅವದನ್ ಏತಸ್ಯ ಕಥಾ ಭೂತಗ್ರಸ್ಯ ಕಥಾವನ್ ಭವನ್ತಿ, ಭೂತಃ ಕಿಮ್ ಅನ್ಯಾಯ ಚಕ್ಷುಷಿ ದಾತುಂ ಶಕ್ನೋತಿ? 22 ತೀತಕಾಲೇ ಯಿರೂಶಾಲಮಿ ಮನ್ದಿರೋತ್ಸರ್ಗಪರ್ವಣ್ಯಪಸ್ಥಿತೇ 23 ಯೀಶುಃ ಸುಲೇಮಾನೋ ನಿಃಸಾರೇಣ ಗಮನಾಗಮನೇ ಕರೋತಿ, 24 ಏತಸ್ಮಿನ್ ಸಮಯೇ ಯಿಹೂದೀಯಾಸ್ತಂ ವೇಷ್ಯಯಿತ್ವಾ ವ್ಯಾಹರನ್ ಕತಿ ಕಾಲಾನ್ ಅಸ್ಮಾಕಂ ವಿಚಿಕಿತ್ವಾಂ ಸ್ಥಾಪಯಿಷ್ಯಾಮಿ? ಯದ್ಯಭಿಷಿಕ್ತೋ ಭವತಿ ತರ್ಹಿ ತತ್ ಸ್ವಷ್ಟಂ ವದ | 25 ತದಾ ಯೀಶುಃ ಪ್ರತ್ಯವದದ್ ಅಹಮ್ ಅಚಕಥಂ ಕಿನ್ನು ಯೂಯಂ ನ ಪ್ರತೀಥ, ನಿಜಪಿತು ನಾರ್ಮಾ ಯಾಂ ಯಾಂ ಕ್ರಿಯಾಂ ಕರೋಮಿ ಸಾ ಕ್ರಿಯೈವ ಮಮ ಸಾಕ್ಷಿಸ್ವರೂಪಾ | 26 ಕಿನ್ತ್ವಹಂ ಪೂರ್ವಮಕಥಯಂ ಯೂಯಂ ಮಮ ಮೇಷಾ ನ ಭವಥ, ಕಾರಣಾದಸ್ಮಾನ್ ನ ವಿಶ್ವಸಿಥ | 27 ಮಮ ಮೇಷಾ ಮಮ ಶಬ್ದಂ ಶೃಣ್ವನ್ತಿ ತಾನಹಂ ಜಾನಾಮಿ ತೇ ಚ ಮಮ ಪಶ್ಚಾದ್ ಗಚ್ಛನ್ತಿ | 28 ಅಹಂ ತೇಭ್ಯೋಽನನ್ಯಾಯ ದರ್ಶದಾಮಿ, ತೇ ಕದಾಪಿ ನ ನಂಕ್ಷ್ಯನ್ತಿ ಕೋಪಿ ಮಮ ಕರಾತ್ ತಾನ್ ಹರ್ತುಂ ನ ಶಕ್ಯತಿ | (a19n g165, a19nion g166) 29 ಯೋ ಮಮ ಪಿತಾ ತಾನ್ ಮಹ್ಯಂ ದತ್ತವಾನ್ ಸ ಸರ್ವಸ್ಮಾತ್ ಮಹಾನ್, ಕೋಪಿ ಮಮ ಪಿತುಃ ಕರಾತ್ ತಾನ್ ಹರ್ತುಂ ನ ಶಕ್ಯತಿ | 30 ಅಹಂ ಪಿತಾ ಚ ದ್ವಯೋರೇಕತ್ವಮ್ | 31 ತತೋ ಯಿಹೂದೀಯಾಃ ಪುನರಪಿ ತಂ ಹನ್ತುಂ ಪಾಪಾಣಾನ್ ಉದತೋಲಯನ್ | 32 ಯೀಶುಃ ಕಥಿತವಾನ್ ಪಿತುಃ ಸಕಾಶಾದ್ ಬಹೂನ್ಯತ್ವಮಕರ್ಮಾಣಿ ಯುಷ್ಮಾಕಂ ಪ್ರಾಕಾಶಯಂ ತೇಷಾಂ ಕಸ್ಯ ಕರ್ಮಣಃ ಕಾರಣಾನ್ ಮಾಂ ಪಾಪಾಣೈರಾಹನ್ತುಮ್ ಉದ್ಯತಾಃ ಸ್ಥ? 33 ಯಿಹೂದೀಯಾಃ ಪ್ರತ್ಯವದನ್ ಪ್ರಶಸ್ತಕರ್ಮಹೇತೋ ನರ್ ಕಿನ್ನು ತ್ವಂ ಮಾನುಷಃ ಸ್ವಮೀಶ್ವರಮ್ ಉಕ್ತೇಶ್ವರಂ ನಿನ್ವಸಿ ಕಾರಣಾದಸ್ಮಾತ್ ತ್ವಾಂ ಪಾಪಾಣೈರ್ಹನ್ತುಃ | 34 ತದಾ ಯೀಶುಃ ಪ್ರತ್ಯುಕ್ತವಾನ್ ಮಯಾ ಕಥಿತಂ ಯೂಯಮ್ ಈಶ್ವರಾ ಏತದ್ಭಜನಂ ಯುಷ್ಮಾಕಂ ಶಾಸ್ತ್ರೇ ಲಿಖಿತಂ ನಾಸ್ತಿ ಕಿಂ? 35 ತಸ್ಮಾದ್

ಯೇಷಾಮ್ ಉದ್ಭೇದೇ ಈಶ್ವರಸ್ಯ ಕಥಾ ಕಥಿತಾ ತೇ ಯದೀಶ್ವರಗಣಾ ಉಚ್ಯಂತೇ ಧರ್ಮಗ್ರನ್ಥಸ್ವಾಪ್ಸನ್ನಧಾ ಭವಿತುಂ ನ ಶಕ್ಯಂ, 36 ತರ್ಹ್ಯಾಹಮ್ ಈಶ್ವರಸ್ಯ ಪುತ್ರ ಇತಿ ವಾಕ್ಯಸ್ಯ ಕಥನಾತ್ ಯೂಯಂ ಪಿತೃಭಿಷಿಕ್ತಂ ಜಗತಿ ಪ್ರೇರಿತಚ್ಚ ಪುಮಾಂಸಂ ಕಥಮ್ ಈಶ್ವರನಿನ್ದಕಂ ವಾದಯ? 37 ಯದ್ಧಕಂ ಪಿತುಃ ಕರ್ಮ ನ ಕರೋಮಿ ತರ್ಹಿ ಮಾಂ ನ ಪ್ರತೀತಃ; 38 ಕಿನ್ನು ಯದಿ ಕರೋಮಿ ತರ್ಹಿ ಮಯಿ ಯುಷ್ಣಾಭಿಃ ಪ್ರತ್ಯಯೇ ನ ಕೃತೇಽಪಿ ಕಾರ್ಯೇ ಪ್ರತ್ಯಯಃ ಕ್ರಿಯತಾಂ, ತತೋ ಮಯಿ ಪಿತಾಸ್ತೀತಿ ಪಿತರ್ಯುಹಮ್ ಅಸ್ಮೀತಿ ಚ ಛಾತ್ವಾ ವಿಶ್ವಸಿಷ್ಠಥ | 39 ತದಾ ತೇ ಪುನರಪಿ ತಂ ಧರ್ತುಮ್ ಅಚೇಷ್ಟಂತ ಕಿನ್ನು ಸ ತೇಷಾಂ ಕರೇಭ್ಯೋ ನಿಸ್ತೀರ್ಯ್ 40 ಪುನ ಯದ್ಧನ್ ಅದ್ಯಾಸ್ತುತೇ ಯತ್ರ ಪುರ್ವಂ ಯೋಹನ್ ಅಮಜ್ಜಯತ್ ತತ್ರಾಗತ್ಯ ನ್ಯವಸತ್ | 41 ತತೋ ಬಹವೋ ಲೋಕಾಸ್ತತ್ಸಮೀಪಮ್ ಆಗತ್ಯ ವ್ಯಾಹರನ್ ಯೋಹನ್ ಕಿಮಪ್ಯಾಶ್ಚರ್ಯುಂ ಕರ್ಮ ನಾಕರೋತ್ ಕಿನ್ವಸ್ತೀನ್ ಮನುಷ್ಯೇ ಯಾ ಯಃ ಕಥಾ ಅಕಥಯತ್ ತಾಃ ಸರ್ವಾಃ ಸತ್ಯಾಃ; 42 ತತ್ರ ಚ ಬಹವೋ ಲೋಕಾಸ್ತಸ್ಮಿನ್ ವೃಶ್ಚಸನ್ |

11 ಅನನ್ದರಂ ಮರಿಯಮ್ ತಸ್ಯಾ ಭಗಿನೀ ಮರ್ಧಾ ಚ ಯಸ್ಮಿನ್ ವೈಥನೀಯಾಗ್ರಾಮೇ ವಸತಸ್ಸಸ್ಮಿನ್ ಗ್ರಾಮೇ ಇಲಿಯಾಸರ್ ನಾಮಾ ಪೀಡಿತ ಏಕ ಅಸೀತ್ | 2 ಯಾ ಮರಿಯಮ್ ಪ್ರಭುಂ ಸುಗನ್ಧಿತೇಲೈನ ಮರ್ಧಯಿತ್ವಾ ಸ್ವಕೇಶೈಸ್ಸಸ್ಯ ಚರಣೌ ಸಮಮಾರ್ಜತ್ ತಸ್ಯಾ ಭ್ರಾತಾ ಸ ಇಲಿಯಾಸರ್ ರೋಗೀ | 3 ಅಪರಙ್ಗು ಹೇ ಪ್ರಭೋ ಭವಾನ್ ಯಸ್ಮಿನ್ ಪ್ರೀಯತೇ ಸ ಏವ ಪೀಡಿತೋಸ್ತೀತಿ ಕಥಾಂ ಕಥಯಿತ್ವಾ ತಸ್ಯ ಭಗಿನ್ಯಾ ಪ್ರೇಷಿತವತ್ಯೈ | 4 ತದಾ ಯೀಶುರಿಮಾಂ ವಾರ್ತಾಂ ಶ್ರುತ್ವಾಕಥಯುತ ಪೀಡೇಯಂ ಮರಣಾರ್ಥಂ ನ ಕಿನ್ವಿಶ್ವೇಶ್ವರಸ್ಯ ಮಹಿಮಾರ್ಥಮ್ ಈಶ್ವರಪುತ್ರಸ್ಯ ಮಹಿಮಪ್ರಕಾಶಾರ್ಥಙ್ಗು ಜಾತಾ | 5 ಯೀಶು ಯದ್ಯಪಿ ಮರ್ಧಾಯಾಂ ತದ್ಭಗಿನ್ಯಾಮ್ ಇಲಿಯಾಸರಿ ಚಾಪ್ರೀಯತ, 6 ತಥಾಪಿ ಇಲಿಯಾಸರಃ ಪೀಡಾಯಾಃ ಕಥಂ ಶ್ರುತ್ವಾ ಯತ್ರ ಅಸೀತ್ ತತ್ತ್ರಿವ ದಿನದ್ವಯಮತಿಷ್ಠತ್ | 7 ತತಃ ಪರಮ್ ಸ ಶಿಷ್ಯಾನಕಥಯದ್ ವಯಂ ಪುನ ಯಿಹೂದೀಯಪ್ರದೇಶಂ ಯಾಮಃ | 8 ತತಸ್ತೇ ಪ್ರತ್ಯವದನ್, ಹೇ ಗುರೋ ಸ್ವಲ್ಪದಿನಾನಿ ಗತಾನಿ ಯಿಹೂದೀಯಾಸ್ತಾಂ ಪಾಷಾಣೈ ಹಫನ್ತುಮ್ ಉದ್ಯತಾಸ್ತಥಾಪಿ ಕಿಂ ಪುನಸ್ತತ್ರ ಯಾಸ್ಯಸಿ? 9 ಯೀಶುಃ ಪ್ರತ್ಯವದತ್, ಏಕಸ್ಮಿನ್ ದಿನೇ ಕಿಂ ದ್ವಾದಶಘಟಿಕಾ ನ ಭವನ್ತಿ? ಕೋಪಿ ದಿವಾ ಗಚ್ಛನ್ ನ ಸ್ಥಲತಿ ಯತಃ ಸ ಏತಜ್ಜಗತೋ ದೀಪ್ತಿಂ ಪ್ರಾಪ್ನೋತಿ | 10 ಕಿನ್ನು ರಾತ್ರೌ ಗಚ್ಛನ್ ಸ್ಥಲತಿ ಯತೋ ಹೇತೋಸ್ತತ್ರ ದೀಪ್ತಿ ನ್ಯವಸ್ತಿ | 11 ಇಮಾಂ ಕಥಾಂ ಕಥಯಿತ್ವಾ ಸ ತಾನವದದ್, ಅಸ್ಮಾಕಂ ಬನ್ಯಾಃ ಇಲಿಯಾಸರ್ ನಿಧಿತೋಭೂದ್ ಇದಾನೀಂ ತಂ ನಿದ್ರಾತೋ ಜಾಗರಯಿತುಂ ಗಚ್ಛಾಮಿ | 12 ಯೀಶು ಮ್ಯತೌ ಕಥಾಮಿಮಾಂ ಕಥಿತವಾನ್ ಕಿನ್ನು ವಿಶ್ರಾಮಾರ್ಥಂ ನಿದ್ರಾಯಾಂ ಕಥಿತವಾನ್ ಇತಿ ಜ್ಞಾತ್ವಾ ಶಿಷ್ಯಾ ಅಕಥಯನ್, 13 ಹೇ ಗುರೋ ಸ ಯದಿ ನಿದ್ರಾತಿ ತರ್ಹಿ ಭದ್ರಮೇವ | 14 ತದಾ ಯೀಶುಃ ಸ್ವಷ್ಟಂ ತಾನ್ ವ್ಯಾಹರತ್, ಇಲಿಯಾಸರ್ ಅಮ್ಪಿಯತ; 15 ಕಿನ್ನು ಯೂಯಂ ಯಥಾ ಪ್ರತೀಥ ತದರ್ಥಮಹಂ ತತ್ರ ನ ಸ್ಥಿತವಾನ್ ಇತ್ಯಸ್ಮಾದ್ ಯುಷ್ಠನ್ವಿಮಿತ್ತಮ್ ಅಹ್ಲಾದಿತೋಹಂ, ತಥಾಪಿ ತಸ್ಯ ಸಮೀಪೇ ಯಾಮ | 16 ತದಾ ಧೋಮಾ ಯಂ ದಿದುಮಂ ವದನ್ತಿ ಸ ಸಜ್ಜಿನಃ ಶಿಷ್ಯಾನ್ ಅವದದ್ ವಯಮಪಿ ಗತ್ವಾ ತೇನ ಸಾರ್ಧಂ ಮ್ಪಿಯಾಮಹೈ | 17 ಯೀಶುಸ್ತತ್ರೋಪಸ್ಥಾಯ ಇಲಿಯಾಸರಃ ಶೃಶಾನೇ ಸ್ಥಾಪನಾತ್ ಚತ್ವಾರಿ ದಿನಾನಿ ಗತಾನೀತಿ ವಾರ್ತಾಂ ಶ್ರುತವಾನ್ | 18 ವೈಥನೀಯಾ ಯಿರೂಶಾಲಮಃ ಸಮೀಪಸ್ಥಾ ಕ್ರೋಶೈಕಮಾತ್ರಾನರಿತಾ; 19 ತಸ್ಮಾದ್ ಬಹವೋ ಯಿಹೂದೀಯಾ ಮರ್ಧಾಂ ಮರಿಯಮಙ್ಗು ಭ್ರಾತೃಶೋಕಾಪನ್ನಾಂ ಸಾನ್ವಯಿತುಂ ತಯೋಃ ಸಮೀಪಮ್ ಆಗಚ್ಛನ್ | 20 ಮರ್ಧಾ ಯೀಶೋರಾಗಮನವಾರ್ತಾಂ ಶ್ರುತ್ವೈವ ತಂ ಸಾಕ್ಷಾದ್ ಅಕರೋತ್ ಕಿನ್ನು ಮರಿಯಮ್ ಗೇಹ ಉಪವಿಶ್ಯ ಸ್ಥಿತಾ | 21 ತದಾ ಮರ್ಧಾ ಯೀಶುಮವಾದತ್, ಹೇ ಪ್ರಭೋ ಯದಿ ಭವಾನ್ ಅತ್ರಾಸ್ಥಾಸ್ತತ್ ತರ್ಹಿ ಮಮ ಭ್ರಾತಾ ನಾಮರಿಷ್ಠತ್ | 22 ಕಿನ್ವಿದಾನೀಮಪಿ ಯದ್ ಈಶ್ವರೇ ಪ್ರಾರ್ಥಯಿಷ್ಯತೇ ಈಶ್ವರಸ್ತದ್ ದಾಸ್ಯತೀತಿ ಜಾನೇಽಹಂ | 23 ಯೀಶುರವಾದೀತ್ ತವ ಭ್ರಾತಾ ಸಮುತ್ಪಾಸ್ಯತಿ | 24 ಮರ್ಧಾ ವ್ಯಾಹರತ್ ಶೇಷದಿವಸೇ ಸ ಉತ್ಥಾನಸಮಯೇ ಪ್ರೋತ್ಪಾಸ್ಯತೀತಿ ಜಾನೇಽಹಂ | 25 ತದಾ ಯೀಶುಃ ಕಥಿತವಾನ್ ಅಹಮೇವ ಉತ್ಪಾಪಯಿತಾ ಜೀವಯಿತಾ ಚ ಯಃ ಕಶ್ಚನ ಮಯಿ ವಿಶ್ವಸಿತಿ ಸ ಮೃತ್ವಾಪಿ ಜೀವಿಷ್ಯತಿ; 26 ಯಃ ಕಶ್ಚನ ಚ ಜೀವನ್ ಮಯಿ ವಿಶ್ವಸಿತಿ ಸ ಕದಾಪಿ ನ ಮರಿಷ್ಯತಿ, ಅಸ್ಯಾಂ ಕಥಾಯಾಂ ಕಿಂ ವಿಶ್ವಸಿಷಿ? (ai0n g165) 27 ಸಾವದತ್ ಪ್ರಭೋ ಯಸ್ಯಾವತರಣಾವೇಕ್ಷಾಸ್ತಿ ಭವಾನ್ ಸಏವಾಭಿಷಿಕ್ತ ಈಶ್ವರಪುತ್ರ ಇತಿ ವಿಶ್ವಸಿಮಿ | 28 ಇತಿ ಕಥಾಂ ಕಥಯಿತ್ವಾ ಸಾ ಗತ್ವಾ ಸ್ತಾಂ ಭಗಿನೀಂ ಮರಿಯಮಂ ಗುಪ್ತಮಾಹೂಯ ವ್ಯಾಹರತ್ ಗುರುರುಪತಿಷ್ಯತಿ ತ್ವಾಮಾಹೂಯತಿ ಚ | 29 ಕಥಾಮಿಮಾಂ ಶ್ರುತ್ವಾ ಸಾ ತೂರ್ಣಮ್ ಉತ್ಥಾಯ ತಸ್ಯ ಸಮೀಪಮ್ ಆಗಚ್ಛತ್ | 30 ಯೀಶು ಗ್ರಾಮಮಧ್ಯಂ ನ ಪ್ರವಿಶ್ಯ ಯತ್ರ ಮರ್ಧಾ ತಂ ಸಾಕ್ಷಾದ್ ಅಕರೋತ್ ತತ್ರ ಸ್ಥಿತವಾನ್ | 31 ಯೇ ಯಿಹೂದೀಯಾ ಮರಿಯಮಾ ಸಾಕಂ ಗೃಹೇ ತಿಷ್ಠನ್ತಸ್ಯಾಮ್ ಅಸಾನ್ವಯನ ತೇ ತಾಂ ಕ್ಷಿಪ್ರಮ್ ಉತ್ಥಾಯ ಗಚ್ಛಂತಿಂ ವಿಲೋಕ್ಯ ವ್ಯಾಹರನ್, ಸ

ಶೃಶಾನೇ ರೋದಿತುಂ ಯಾತಿ, ಇತ್ಯುಕ್ತ್ವಾ ತೇ ತಸ್ಯಾಃ ಪಶ್ಚಾದ್ ಅಗಚ್ಛನ್ | 32 ಯತ್ರ ಯೀಶುರತಿಷ್ಠತ್ ತತ್ರ ಮರಿಯಮ್ ಉಪಸ್ಥಾಯ ತಂ ದೃಷ್ಟ್ವಾ ತಸ್ಯ ಚರಣಯೋಃ ಪತಿತ್ವಾ ವ್ಯಾಹರತ್ ಹೇ ಪ್ರಭೋ ಯದಿ ಭವಾನ್ ಅತ್ರಾಸ್ಥಾಸ್ಯತ್ ತರ್ಹಿ ಮಮ ಭ್ರಾತಾ ನಾಮರಿಷ್ಯತ್ | 33 ಯೀಶುಸ್ತಾಂ ತಸ್ಯಾಃ ಸಜ್ಜೆನೋ ಯಿಹೂದೀಯಾಂಶ್ಚ ರುದತೋ ವಿಲೋಕ್ಯ ಶೋಕಾಕ್ರಮಃ ಸನ್ ದೀರ್ಘಂ ನಿಶ್ಚಸ್ಯ ಕಥಿತವಾನ್ ತಂ ಕುತ್ರಾಸ್ಥಾಪಯತ್? 34 ತೇ ವ್ಯಾಹರನ್, ಹೇ ಪ್ರಭೋ ಭವಾನ್ ಅಗತ್ಯ ಪಶ್ಯತು | 35 ಯೀಶುನಾ ಕ್ರಸ್ತಿತಂ | 36 ಅತಃಪವ ಯಿಹೂದೀಯಾ ಅವದನ್, ಪಶ್ಯತಾಯಂ ತಸ್ಮಿನ್ ಕಿದ್ಯಗ್ ಅಪ್ರಿಯತ | 37 ತೇಷಾಂ ಕೇಚಿದ್ ಅವದನ್ ಯೋನ್ಯಾಯ ಚಕ್ಷುಷೀ ದತ್ತವಾನ್ ಸ ಕಿಮ್ ಅಸ್ಯ ಮೃತ್ಯುಂ ನಿವಾರಯಿತುಂ ನಾಶಕ್ನೋತ್? 38 ತತೋ ಯೀಶುಃ ಪುನರನ್ವರ್ದೀರ್ಘಂ ನಿಶ್ಚಸ್ಯ ಶೃಶಾನಾನ್ತಿಕಮ್ ಅಗಚ್ಛತ್ | ತತ್ ಶೃಶಾನಮ್ ಏಕಂ ಗಹ್ವರಂ ತನ್ಮುಖೇ ಪಾಷಾಣ ಏಕ ಆಸೀತ್ | 39 ತದಾ ಯೀಶುರವದದ್ ಏನಂ ಪಾಷಾಣಮ್ ಅಪಸಾರಯತ, ತತಃ ಪ್ರಮೀತಸ್ಯ ಭಗಿನೀ ಮರ್ಥಾವದತ್ ಪ್ರಭೋ, ಅಧುನಾ ತತ್ರ ದುರ್ಗನೋ ಜಾತಃ, ಯತೋದ್ಯ ಚತ್ವಾರಿ ದಿನಾನಿ ಶೃಶಾನೇ ಸ ತಿಷ್ಠತಿ | 40 ತದಾ ಯೀಶುರವಾದೀತ್, ಯದಿ ವಿಶ್ವಸಿಷಿ ತರ್ಹೀಶ್ವರಸ್ಯ ಮಹಿಮಪ್ರಕಾಶಂ ದ್ರಕ್ಷ್ಯಸಿ ಕಥಾಮಿಮಾಂ ಕಿಂ ತುಭ್ಯಂ ನಾಕಥಯಂ? 41 ತದಾ ಮೃತಸ್ಯ ಶೃಶಾನಾತ್ ಪಾಷಾಣೋಽಪಸಾರಿತೇ ಯೀಶುರದೃಷ್ಟ್ವಂ ಪಶ್ಯನ್ ಅಕಥಯತ್, ಹೇ ಪಿತ ಮಮ ನೇವೇಸನಮ್ ಅಶ್ವಣೋಃ ಕಾರಣಾದಸ್ಮಾತ್ ತ್ವಾಂ ಧನ್ಯಂ ವದಾಮಿ | 42 ತ್ವಂ ಸತತಂ ಶ್ವಣೋಷಿ ತದಪ್ಯಹಂ ಜಾನಾಮಿ, ಕಿನ್ನು ತ್ವಂ ಮಾಂ ಯತ್ ಪ್ರೈರಯಸ್ವದ್ ಯಥಾಸ್ಮಿನ್ ಸ್ಥಾನೇ ಸ್ಥಿತಾ ಲೋಕಾ ವಿಶ್ವಸನ್ತಿ ತದರ್ಥಮ್ ಇದಂ ವಾಕ್ಯಂ ವದಾಮಿ | 43 ಇಮಾಂ ಕಥಾಂ ಕಥಯಿತ್ವಾ ಸ ಪ್ರೋಚ್ಛೈರಾಹ್ವಯತ್, ಹೇ ಇಲಿಯಾಸರ್ ಬಹಿರಾಗಚ್ಛ | 44 ತತಃ ಸ ಪ್ರಮೀತಃ ಶೃಶಾನವಸ್ತ್ರೈರ್ ಬದ್ಧಹಸ್ತಪಾದೋ ಗಾತ್ರಮಾರ್ಜನವಾಸಸಾ ಬದ್ಧಮುಖಶ್ಚ ಬಹಿರಾಗಚ್ಛತ್ | ಯೀಶುರುದಿತವಾನ್ ಬನ್ನಾನಾ ನಿಮೋಚಯಿತ್ವಾ ತ್ಯಜತ್ಯೇನಂ | 45 ಮರಿಯಮಃ ಸಮೀಪಮ್ ಆಗತಾ ಯೇ ಯಿಹೂದೀಯಲೋಕಾಸ್ತದಾ ಯೀಶೋರೇತತ್ ಕರ್ಮ್ಯಾಪಶ್ಯನ್ ತೇಷಾಂ ಬಹವೋ ವ್ಯಶ್ಯಸನ್, 46 ಕಿನ್ನು ಕೇಚಿದನ್ಯೇ ಫಿರೂಶಿನಾಂ ಸಮೀಪಂ ಗತ್ವಾ ಯೀಶೋರೇತಸ್ಯ ಕರ್ಮ್ಯಣೋ ವಾರ್ತಾಮ್ ಅವದದ್ | 47 ತತಃ ಪರಂ ಪ್ರಧಾನಯಾಜಕಾಃ ಫಿರೂಶಿನಾಶ್ಚ ಸಭಾಂ ಕೃತ್ವಾ ವ್ಯಾಹರನ್ ವಯಂ ಕಿಂ ಕುರ್ಮ್ಯೇ? ಏಷ ಮಾನವೋ ಬಹೂನ್ಯಾಶ್ಚಯ್ಯಕರ್ಮ್ಯಾಣಿ ಕರೋತಿ | 48 ಯದೀದ್ಯಶಂ ಕರ್ಮ್ಯ ಕರ್ತುಂ ನ ವಾರಯಾಮಸ್ತಥಿ ಸರ್ವೇ ಲೋಕಾಸ್ತಸ್ಮಿನ್ ವಿಶ್ವಸಿಷ್ಯನ್ತಿ ರೋಮಿಲೋಕಾಶ್ಚಾತ್ಯಾಸ್ಮಾಕಮ್ ಅನಯಾ ರಾಜಧಾನ್ಯಾ ಸಾರ್ಧಂ ರಾಜ್ಯಮ್ ಅಭೇತ್ಸ್ಯನ್ತಿ | 49 ತದಾ ತೇಷಾಂ ಕಿಯಫಾನಾಮಾ ಯಸ್ತಸ್ಮಿನ್ ವತ್ಸರೇ ಮಹಾಯಾಜಕಪದೇ ನ್ಯಯುಚ್ಯತ ಸ ಪ್ರತ್ಯವದದ್ ಯೂಯಂ ಕಿಮಪಿ ನ ಜಾನೀಥ; 50 ಸಮಗ್ರದೇಶಸ್ಯ ವಿನಾಶತೋಪಿ ಸರ್ವಲೋಕಾರ್ಥಮ್ ಏಕಸ್ಯ ಜನಸ್ಯ ಮರಣಮ್ ಅಸ್ಮಾಕಂ ಮಜ್ಜಲಹೇತುಕಮ್ ಏತಸ್ಯ ವಿವೇಚನಾಮಪಿ ನ ಕುರುಥ | 51 ಏತಾಂ ಕಥಾಂ ನ ನಿಜಬುದ್ಧ್ಯಾ ವ್ಯಾಹರದ್ ಇತಿ ನ, 52 ಕಿನ್ನು ಯೀಶುಸ್ಯದ್ವೇಶೀಯಾನಾಂ ಕಾರಣಾತ್ ಪ್ರಾಣಾನ್ ತ್ಯಕ್ವತಿ, ದಿಶಿ ದಿಶಿ ವಿಕೀರ್ಣಾನ್ ಈಶ್ವರಸ್ಯ ಸನ್ನಾನಾನ್ ಸಂಗೃಹ್ಯೈಕಜಾತಿಂ ಕರಿಷ್ಯತಿ ಚ, ತಸ್ಮಿನ್ ವತ್ಸರೇ ಕಿಯಫಾ ಮಹಾಯಾಜಕತ್ವಪದೇ ನಿಯುಕ್ತಃ ಸನ್ ಇದಂ ಭವಿಷ್ಯದ್ವಾಕ್ಯಂ ಕಥಿತವಾನ್ | 53 ತದ್ವಿನಮಾರಭ್ಯ ತೇ ಕಥಂ ತಂ ಹನ್ತುಂ ಶಕ್ಯವನ್ನೀತಿ ಮನ್ವಣಾಂ ಕರ್ತುಂ ಪ್ರಾರೇಭೀ | 54 ಅತಃಪವ ಯಿಹೂದೀಯಾನಾಂ ಮದ್ಯೇ ಯೀಶುಃ ಸಪ್ರಕಾಶಂ ಗಮನಾಗಮನೇ ಅಕೃತ್ವಾ ತಸ್ಮಾದ್ ಗತ್ವಾ ಪ್ರಾನ್ತರಸ್ಯ ಸಮೀಪಸ್ಥಾಯಿಪ್ರದೇಶಸ್ಯೇಫಾಯಿಮ್ ನಾಮ್ಪಿ ನಗರೇ ಶಿಷ್ಯೈಃ ಸಾಕಂ ಕಾಲಂ ಯಾಪಯಿತುಂ ಪ್ರಾರೇಭೀ | 55 ಅನನ್ತರಂ ಯಿಹೂದೀಯಾನಾಂ ನಿಸ್ತಾರೋತ್ಸವೇ ನಿಕಟವತ್ತಿನಿ ಸತಿ ತದುತ್ಸವಾತ್ ಪೂರ್ವಂ ಸ್ನಾನ್ ಶುಚೀನ್ ಕರ್ತುಂ ಬಹವೋ ಜನಾ ಗ್ರಾಮೇಭ್ಯೋ ಯಿರೂಶಾಲಮ್ ನಗರಮ್ ಅಗಚ್ಛನ್, 56 ಯೀಶೋರನ್ವೇಷಣಂ ಕೃತ್ವಾ ಮನ್ದಿರೇ ದಕ್ಷಾಯಮಾನಾಃ ಸನ್ತಃ ಪರಸ್ಪರಂ ವ್ಯಾಹರನ್, ಯುಷ್ಮಾಕಂ ಕೀದೃಶೋ ಬೋಧೋ ಜಾಯತೇ? ಸ ಕಿಮ್ ಉತ್ಸವೇಽಸ್ಮಿನ್ ಅತ್ರಾಗಮಿಷ್ಯತಿ? 57 ಸ ಚ ಕುತ್ರಾಸ್ತಿ ಯದ್ಯೇತತ್ ಕಶ್ಚಿದ್ ವೇತ್ತಿ ತರ್ಹಿ ದರ್ಶಯತು ಪ್ರಧಾನಯಾಜಕಾಃ ಫಿರೂಶಿನಶ್ಚ ತಂ ಧರ್ತುಂ ಪೂರ್ವಮ್ ಇಮಾಮ್ ಆಜ್ಞಾಂ ಪ್ರಾಚಾರಯನ್ |

12 ನಿಸ್ತಾರೋತ್ಸವಾತ್ ಪೂರ್ವಂ ದಿನಷಟ್ಕೇ ಸ್ಥಿತೇ ಯೀಶು ಯಂ ಪ್ರಮೀತಮ್ ಇಲಿಯಾಸರಂ ಶೃಶಾನಾದ್ ಉದಸ್ಥಾಪರತ್ ತಸ್ಯ ನಿವಾಸಸ್ಥಾನಂ ಬೈಥನಿಯಾಗ್ರಾಮಮ್ ಅಗಚ್ಛತ್ | 2 ತತ್ರ ತದರ್ಥಂ ರಜನ್ಯಾಂ ಭೋಜ್ಯೇ ಕೃತೇ ಮರ್ಥಾ ಪರ್ಯವೇಷಯದ್ ಇಲಿಯಾಸರ್ ಚ ತಸ್ಯ ಸಜ್ಜೆಭಿಃ ಸಾರ್ಧಂ ಭೋಜನಾಸನ ಉಪಾವಿಶತ್ | 3 ತದಾ ಮರಿಯಮ್ ಅರ್ಧಸೇಟಿಕಂ ಬಹುಮೂಲ್ಯಂ ಜಟಿಲಮಾಂಸೀಯಂ ತೈಲಮ್ ಅನೀಯ ಯೀಶೋಶ್ಚರಣಯೋ ಮರ್ಧ್ಯಯಿತ್ವಾ ನಿಜಕೇಶ ಮರ್ಪರ್ಷಮ್ ಆರಭತ; ತದಾ ತೈಲಸ್ಯ ಪರಿಮಲೇನ ಗೃಹಮ್ ಆಮೋದಿತಮ್ ಅಭವತ್ | 4 ಯಃ ಶಿಮೋನಃ ಪುತ್ರ

ರಿಷ್ಠಿಯೋತೀಯೋ ಯಿಹೂದಾನಾಮಾ ಯೀಶುಂ ಪರಕರೇಷು ಸಮರ್ಪಯಿಷ್ಯತಿ ಸ ಶಿಷ್ಯಸ್ತದಾ ಕಥಿತವಾನ್, 5 ಏತತ್ಕೈಲಂ
 ತ್ರಿಭಿಃ ಶತೈರ್ಮುದ್ರಾಪದ್ಯೈರ್ವಿಕ್ರೀತಂ ಸದ್ ದರಿದ್ರೇಭ್ಯಃ ಕುತೋ ನಾದೀಯತ? 6 ಸ ದರಿದ್ರಲೋಕಾರ್ಥಮ್ ಅಚಿನ್ಮಯದ್ ಇತಿ
 ನ, ಕಿನ್ನು ಸ ಚೌರ ಏವಂ ತನ್ನಿಕಟೇ ಮುದ್ರಾಸಮ್ಪುಟಿಕಸ್ಥಿತ್ಯಾ ತನ್ನದ್ಯೇ ಯದತಿಷ್ಠತ್ ತದಪಾಹರತೌ ತಸ್ಮಾತ್ ಕಾರಣಾದ್
 ಇಮಾಂ ಕಥಾಮಕಥಯತ್ | 7 ತದಾ ಯೀಶುರಕಥಯದ್ ಏನಾಂ ಮಾ ವಾರಯ ಸಾ ಮಮ ಶ್ಶಶಾನಸ್ಥಾಪನದಿನಾರ್ಥಂ
 ತದರಕ್ಷಯತ್ | 8 ದರಿದ್ರಾ ಯುಷ್ಮಾಕಂ ಸನ್ನಿಧೌ ಸರ್ವದಾ ತಿಷ್ಠಂತಿ ಕಿನ್ವಹಂ ಸರ್ವದಾ ಯುಷ್ಮಾಕಂ ಸನ್ನಿಧೌ ನ ತಿಷ್ಯಾಮಿ | 9
 ತತಃ ಪರಂ ಯೀಶುಸ್ತತ್ರಾಸ್ತೀತಿ ವಾರ್ತಾಂ ಶ್ಶುತ್ಯಾ ಬಹವೋ ಯಿಹೂದೀಯಾಸ್ತಂ ಶ್ಶಶಾನಾದುತ್ಥಾಪಿತಮ್ ಇಲಿಯಾಸರಇ
 ದ್ರಷ್ಟುಂ ತತ್ ಸ್ಥಾನಮ್ ಆಗಚ್ಚನ್ | 10 ತದಾ ಪ್ರಧಾನಯಾಜಕಾಸ್ತಮ್ ಇಲಿಯಾಸರಮಪಿ ಸಂಹರ್ತುಮ್ ಅಮನ್ವಯನ್; 11
 ಯತಸ್ತೇನ ಬಹವೋ ಯಿಹೂದೀಯಾ ಗತ್ಯಾ ಯೀಶೌ ವ್ಯಶ್ಶಸನ್ | 12 ಅನನ್ತರಂ ಯೀಶು ಯಿರೂಶಾಲಮ್ ನಗರಮ್
 ಆಗಚ್ಚತೀತಿ ವಾರ್ತಾಂ ಶ್ಶುತ್ವಾ ಪರೇಽಹನಿ ಉತ್ಸವಾಗತಾ ಬಹವೋ ಲೋಕಾಃ 13 ಖಜರ್ಜುರಪತ್ರಾದ್ಯಾನೀಯ ತಂ ಸಾಕ್ಷಾತ್
 ಕರ್ತುಂ ಬಹಿರಾಗತ್ಯ ಜಯಂ ಜಯೇತಿ ವಾಚಂ ಪ್ರೋಚ್ಚೈರ್ವಕ್ತುಮ್ ಆರಭನ್, ಇಸ್ರಾಯೇಲೋ ಯೋ ರಾಜಾ ಪರಮೇಶ್ವರಸ್ಯ
 ನಾಮ್ನಾಗಚ್ಚತಿ ಸ ಧನ್ಯಃ | 14 ತದಾ "ಹೇ ಸಿಯೋನಃ ಕನ್ಯೇ ಮಾ ಭೈಷೀಃ ಪಶ್ಯಾಯಂ ತವ ರಾಜಾ ಗರ್ದಭಶಾವಕಮ್
 ಆರುಹ್ಯಾಗಚ್ಚತಿ" 15 ಇತಿ ಶಾಸ್ತ್ರೀಯವಚನಾನುಸಾರೇಣ ಯೀಶುರೇಕಂ ಯುವಗರ್ದಭಂ ಪ್ರಾಪ್ಯ ತದುಪಯ್ಯಾರೋಹತ್ | 16
 ಅಸ್ಯಾಃ ಘಟನಾಯಾಸ್ತಾತ್ಪರ್ಯಂತಂ ಶಿಷ್ಯಾಃ ಪ್ರಥಮಂ ನಾಬುದ್ಯನ್, ಕಿನ್ನು ಯೀಶೌ ಮಹಿಮಾನಂ ಪ್ರಾಪ್ತೇ ಸತಿ ವಾಕ್ಯಮಿದಂ
 ತಸ್ಮಿನ್ ಅಕಥ್ಯತ ಲೋಕಾಶ್ಚ ತಮ್ಪ್ರೀತ್ಯಮ್ ಅಕುರ್ವನ್ ಇತಿ ತೇ ಸ್ಮೃತವನ್ತಃ | 17 ಸ ಇಲಿಯಾಸರಂ ಶ್ಶಶಾನಾದ್ ಆಗಂತುಮ್
 ಆಹ್ವತವಾನ್ ಶ್ಶಶಾನಾಞ್ಞ ಉದಸ್ಥಾಪಯದ್ ಯೇ ಯೇ ಲೋಕಾಸ್ತತ್ಪೂರ್ವ ಸಾಕ್ಷಾದ್ ಅಪಶ್ಯನ್ ತೇ ಪ್ರಮಾಣಂ ದಾತುಮ್
 ಆರಭನ್ | 18 ಸ ಏತಾದೃಶಮ್ ಅದ್ಭುತಂ ಕರ್ಮೈಕರೋತ್ ತಸ್ಯ ಜನಶ್ಶುತೇ ಲೋಕಾಸ್ತಂ ಸಾಕ್ಷಾತ್ ಕರ್ತುಮ್ ಆಗಚ್ಚನ್ |
 19 ತತಃ ಫಿರೂಶಿನಃ ಪರಸ್ಪರಂ ವಕ್ತುಮ್ ಆರಭನ್ ಯುಷ್ಮಾಕಂ ಸರ್ವಾಶ್ಚೇಷ್ಣಾ ವ್ಯಥಾ ಜಾತಾಃ, ಇತಿ ಕಿಂ ಯೂಯಂ ನ
 ಬುದ್ಯದ್ಧೇ? ಪಶ್ಯತ ಸರ್ವೇಃ ಲೋಕಾಸ್ತಸ್ಯ ಪಶ್ಚಾದ್ಭರ್ತೃನೋಭವನ್ | 20 ಭಜನಂ ಕರ್ತುಮ್ ಉತ್ಸವಾಗತಾನಾಂ ಲೋಕಾನಾಂ
 ಕತಿಪಯಾ ಜನಾ ಅನ್ಯದೇಶೀಯಾ ಆಸನ್, 21 ತೇ ಗಾಲೀಲೀಯಭೈತ್ಸೈದಾನಿವಾಸಿನಃ ಫಿಲಿಪ್ಪಸ್ಯ ಸಮೀಪಮ್ ಆಗತ್ಯ
 ವ್ಯಾಹರನ್ ಹೇ ಮಹೇಚ್ಚ ವಯಂ ಯೀಶುಂ ದ್ರಷ್ಟುಮ್ ಇಚ್ಛಾಮಃ | 22 ತತಃ ಫಿಲಿಪೋ ಗತ್ವಾ ಅನ್ವಿಯಮ್ ಅವದತ್
 ಪಶ್ಚಾದ್ ಅನ್ವಿಯಫಿಲಿಪೌ ಯೀಶವೇ ವಾರ್ತಾಮ್ ಅಕಥಯತಾಂ | 23 ತದಾ ಯೀಶುಃ ಪ್ರತ್ಯುದಿತವಾನ್ ಮಾನವಸುತಸ್ಯ
 ಮಹಿಮಪ್ರಾಪ್ತಿಸಮಯ ಉಪಸ್ಥಿತಃ | 24 ಅಹಂ ಯುಷ್ಮಾನತಿಯಥಾರ್ಥಂ ವದಾಮಿ, ಧಾನ್ಯನೀಜಂ ಮೃತ್ತಿಕಾಯಾಂ ಪತಿತ್ವಾ
 ಯದಿ ನ ಮೃಯತೇ ತರ್ಹೇಕಾಕೀ ತಿಷ್ಠತಿ ಕಿನ್ನು ಯದಿ ಮೃಯತೇ ತರ್ಹಿ ಬಹುಗುಣಂ ಫಲಂ ಫಲತಿ | 25 ಯೋ ಜನೇ
 ನಿಜಪ್ರಾಣಾನ್ ಪ್ರಿಯಾನ್ ಜಾನಾತಿ ಸ ತಾನ್ ಹಾರಯಿಷ್ಯತಿ ಕಿನ್ನು ಯೇ ಜನ ಇಹಲೋಕೇ ನಿಜಪ್ರಾಣಾನ್ ಅಪ್ರಿಯಾನ್
 ಜಾನಾತಿ ಸೇನನ್ತಾಯಃ ಪ್ರಾಪ್ತುಂ ತಾನ್ ರಕ್ಷಿಷ್ಯತಿ | (aiōnios g166) 26 ಕಶ್ಚಿದ್ ಯದಿ ಮಮ ಸೇವಕೋ ಭವಿತುಂ ವಾಙ್ಮತಿ
 ತರ್ಹಿ ಸ ಮಮ ಪಶ್ಚಾದ್ಯಾಮೀ ಭವತು, ತಸ್ಮಾದ್ ಅಹಂ ಯತ್ರ ತಿಷ್ಯಾಮಿ ಮಮ ಸೇವಕೇಪಿ ತತ್ರ ಸ್ಯಾಸ್ಯತಿ; ಯೋ ಜನೋ
 ಮಾಂ ಸೇವತೇ ಮಮ ಪಿತಾಪಿ ತಂ ಸಮ್ನಾಸ್ಯತೇ | 27 ಸಾಮ್ಪ್ರತಂ ಮಮ ಪ್ರಾಣಾ ವ್ಯಾಕುಲಾ ಭವನ್ತಿ, ತಸ್ಮಾದ್ ಹೇ ಪಿತರ
 ಏತಸ್ಮಾತ್ ಸಮಯಾನ್ ಮಾಂ ರಕ್ಷ, ಇತ್ಯಹಂ ಕಿಂ ಪ್ರಾರ್ಥಯಿಷ್ಯೇ? ಕಿನ್ವಹಮ್ ಏತತ್ಸಮಯಾರ್ಥಮ್ ಅವತೀರ್ಣವಾನ್ | 28
 ಹೇ ಪಿತಃ ಸ್ವನಾಮ್ನೋ ಮಹಿಮಾನಂ ಪ್ರಕಾಶಯ; ತನ್ಮೈವ ಸ್ವನಾಮ್ನೋ ಮಹಿಮಾನಮ್ ಅಹಂ ಪ್ರಾಕಾಶಯಂ ಪುನರಪಿ
 ಪ್ರಕಾಶಯಿಷ್ಯಾಮಿ, ಏಷಾ ಗಗಣೀಯಾ ವಾಣೀ ತಸ್ಮಿನ್ ಸಮಯೇಽಜಾಯತ | 29 ತಚ್ಚುತ್ವಾ ಸಮೀಪಸ್ಥಲೋಕಾನಾಂ ಕೇಚಿದ್
 ಅವದನ್ ಮೇಘೋಽಗರ್ಜೀತ್, ಕೇಚಿದ್ ಅವದನ್ ಸ್ವರ್ಗೀಯದೂತೋಽನೇನ ಸಹ ಕಥಾಮಚಕಥತ್ | 30 ತದಾ ಯೀಶುಃ
 ಪ್ರತ್ಯವಾದೀತ್, ಮದರ್ಥಂ ಶಬ್ದೋಯಂ ನಾಭೂತ್ ಯುಷ್ಮದರ್ಥಮೇವಾಭೂತ್ | 31 ಅಧುನಾ ಜಗತೋಽಸ್ಯ ವಿಚಾರಃ
 ಸಮ್ಪ್ರತ್ಯತೇ, ಅಧುನಾಸ್ಯ ಜಗತಃ ಪತೀ ರಾಜಾತ್ಯ ಚ್ಯೋಷ್ಯತಿ | 32 ಯದ್ಯಥಾ ಪೃಥಿವ್ಯಾ ಊರ್ಧ್ವೇ ಪ್ರೋತ್ಥಾಪಿತೋಸ್ತಿ ತರ್ಹಿ
 ಸರ್ವಾನ್ ಮಾನವಾನ್ ಸ್ವಸಮೀಪಮ್ ಆಕರ್ಷಿಷ್ಯಾಮಿ | 33 ಕಥಂ ತಸ್ಯ ಮೃತಿ ಭವಿಷ್ಯತಿ, ಏತದ್ ಬೋಧಯಿತುಂ ಸ ಇಮಾಂ
 ಕಥಾಮ್ ಅಕಥಯತ್ | 34 ತದಾ ಲೋಕಾ ಅಕಥಯನ್ ಸೋಭಿಷಿಕ್ತಃ ಸರ್ವದಾ ತಿಷ್ಠತೀತಿ ವ್ಯವಸ್ಥಾಗ್ರನ್ಯೇ ಶ್ಶುತಮ್ ಅಸ್ಮಾಭಿಃ,
 ತರ್ಹಿ ಮನುಷ್ಯಪುತ್ರಃ ಪ್ರೋತ್ಥಾಪಿತೋ ಭವಿಷ್ಯತೀತಿ ವಾಕ್ಯಂ ಕಥಂ ವದಸಿ? ಮನುಷ್ಯಪುತ್ರೋಽಯಂ ಕಃ? (aiōn g165) 35 ತದಾ
 ಯೀಶುರಕಥಾಯದ್ ಯುಷ್ಮಾಭಿಃ ಸಾರ್ಥಮ್ ಅಲ್ಪದಿನಾನಿ ಜ್ಯೋತಿರಾಸ್ತೇ, ಯಥಾ ಯುಷ್ಮಾನ್ ಅನ್ಯಕಾರೋ ನಾಚ್ಛಾದಯತಿ
 ತದರ್ಥಂ ಯಾವತ್ಕಾಲಂ ಯುಷ್ಮಾಭಿಃ ಸಾರ್ಥಂ ಜ್ಯೋತಿಃತಿಷ್ಠತಿ ತಾವತ್ಕಾಲಂ ಗಚ್ಚತ; ಯೋ ಜನೋಽನ್ಯಕಾರೇ ಗಚ್ಚತಿ ಸ ಕುತ್ರ

ಯಾತೀತಿ ನ ಜಾನಾತಿ | 36 ಅತಏವ ಯಾವತ್ಕಾಲಂ ಯುಷ್ಮಾಕಂ ನಿಕಟೇ ಜ್ಯೋತಿರಾಸ್ತೇ ತಾವತ್ಕಾಲಂ ಜ್ಯೋತೀರೂಪಸನ್ನಾನಾ ಭವಿತುಂ ಜ್ಯೋತಿಷಿ ವಿಶ್ವಸಿತಃ ಇಮಾಂ ಕಥಾಂ ಕಥಯಿತ್ವಾ ಯೀಶುಃ ಪ್ರಸ್ಥಾಪು ತೇಭ್ಯಃ ಸ್ವಂ ಗುಪ್ತವಾನ್ | 37 ಯದ್ಯಪಿ ಯೀಶುಸ್ತೇಷಾಂ ಸಮಕ್ಷಮ್ ಏತಾವದಾಶ್ಚರ್ಯ್ಯಕರ್ಮಾಣಿ ಕೃತವಾನ್ ತಥಾಪಿ ತೇ ತಸ್ಮಿನ್ ನ ವ್ಯಶ್ವಸನ್ | 38 ಅತಏವ ಕಃ ಪ್ರತ್ಯೇತಿ ಸುಸಂವಾದಂ ಪರೇಶಾಸ್ತುತ್ ಪ್ರಚಾರಿತಂ? ಪ್ರಕಾಶತೇ ಪರೇಶಸ್ಯ ಹಸ್ತಃ ಕಸ್ಯ ಚ ಸನ್ನಿಧೌ? ಯಿಶಯಿಯಭವಿಷ್ಯದ್ವಾದಿನಾ ಯದೇತದ್ ವಾಕ್ಯಮುಕ್ತಂ ತತ್ ಸಫಲಮ್ ಅಭವತ್ | 39 ತೇ ಪ್ರತ್ಯೇತುಂ ನಾಶನ್ಯುವನ್ ತಸ್ಮಿನ್ ಯಿಶಯಿಯಭವಿಷ್ಯದ್ವಾದಿ ಪುನರವಾದೀದ್, 40 ಯದಾ, "ತೇ ನಯನ್ಯೈ ನಃ ಪಶ್ಯನ್ನಿ ಬುದ್ಧಿಭಿಶ್ಚ ನ ಬುದ್ಧ್ಯನ್ಯೈ ತೈ ಮಢನಃಸು ಪರಿವತ್ರಿತೇಷು ಚ ತಾನಹಂ ಯಥಾ ಸ್ವಸ್ಥಾನ್ ನ ಕರೋಮಿ ತಥಾ ಸ ತೇಷಾಂ ಲೋಚನಾನ್ಯನ್ಯಾನಿ ಕೃತ್ವಾ ತೇಷಾಮನ್ತಃಕರಣಾನಿ ಗಾಢಾನಿ ಕರಿಷ್ಯತಿ | " 41 ಯಿಶಯಿಯೋ ಯದಾ ಯೀಶೋ ಮಢಹಿಮಾನಂ ವಿಲೋಕ್ಯ ತಸ್ಮಿನ್ ಕಥಾಮಕಥಯತ್ ತದಾ ಭವಿಷ್ಯದ್ವಾಕ್ಯಮ್ ಈದೃಶಂ ಪ್ರಕಾಶಯತ್ | 42 ತಥಾಪ್ಯಧಿಪತಿನಾಂ ಬಹವಸ್ತಸ್ಮಿನ್ ಪ್ರತ್ಯಾಯನ್ | ಕಿನ್ನು ಫಿರೂಶಿನಸ್ತಾನ್ ಭಜನಗೃಹಾದ್ ದೂರೀಕುರ್ವನ್ತೀತಿ ಭಯಾತ್ ತೇ ತಂ ನ ಸ್ವೀಕೃತವನ್ತಃ | 43 ಯತ ಈಶ್ವರಸ್ಯ ಪ್ರಶಂಸಾತೋ ಮಾನವಾನಾಂ ಪ್ರಶಂಸಾಯಾಂ ತೇಽಪ್ರಿಯನ್ | 44 ತದಾ ಯೀಶುರುಚ್ಚೈಃಕಾರಮ್ ಅಕಥಯದ್ ಯೋ ಜನೋ ಮಯಿ ವಿಶ್ವಸಿತಿ ಸ ಕೇವಲೇ ಮಯಿ ವಿಶ್ವಸಿತೀತಿ ನ, ಸ ಮತ್ಪ್ರೇರಕೇಽಪಿ ವಿಶ್ವಸಿತಿ | 45 ಯೋ ಜನೋ ಮಾಂ ಪಶ್ಯತಿ ಸ ಮತ್ಪ್ರೇರಕಮಪಿ ಪಶ್ಯತಿ | 46 ಯೋ ಜನೋ ಮಾಂ ಪ್ರತ್ಯೇತಿ ಸ ಯಥಾನ್ಯಕಾರೇ ನ ತಿಷ್ಠತಿ ತದರ್ಥಮ್ ಅಹಂ ಜ್ಯೋತಿಃಸ್ವರೂಪೋ ಭೂತ್ವಾ ಜಗತ್ಸ್ಮಿನ್ ಅವತೀರ್ಣವಾನ್ | 47 ಮಮ ಕಥಾಂ ಶ್ರುತ್ವಾ ಯದಿ ಕಶ್ಚಿನ್ ನ ವಿಶ್ವಸಿತಿ ತರ್ಹಿ ತಮಹಂ ದೋಷಿಣಂ ನ ಕರೋಮಿ, ಯತೋ ಹೇತೋ ಜಢಗತೋ ಜನಾನಾಂ ದೋಷಾನ್ ನಿಶ್ಚಿತಾನ್ ಕರ್ತುಂ ನಾಗತ್ಯ ತಾನ್ ಪರಿಚಾತುಮ್ ಆಗತೋಽಸ್ಮಿ | 48 ಯಃ ಕಶ್ಚಿನ್ ಮಾಂ ನ ಶ್ರದ್ಧಾಯ ಮಮ ಕಥಂ ನ ಗೃಹ್ಣಾತಿ, ಅನ್ಯಸ್ತಂ ದೋಷಿಣಂ ಕರಿಷ್ಯತಿ ವಸ್ತುತಸ್ತು ಯಾಂ ಕಥಾಮಹಮ್ ಅಚಕಥಂ ಸಾ ಕಥಾ ಚರಮೇಽನ್ವಿ ತಂ ದೋಷಿಣಂ ಕರಿಷ್ಯತಿ | 49 ಯತೋ ಹೇತೋರಹಂ ಸ್ಯತಃ ಕಿಮಪಿ ನ ಕಥಯಾಮಿ, ಕಿಂ ಕಿಂ ಮಯಾ ಕಥಯಿತವ್ಯಂ ಕಿಂ ಸಮುಪದೇಷ್ಟವ್ಯಂ ಇತಿ ಮತ್ಪ್ರೇರಯಿತಾ ಪಿತಾ ಮಾಮಾಜ್ಞಾಪಯತ್ | 50 ತಸ್ಯ ಸಾಜ್ಞಾ ಅನನ್ತಾಯುರಿತ್ಯಕಂ ಜಾನಾಮಿ, ಅತಏವಾಹಂ ಯತ್ ಕಥಯಾಮಿ ತತ್ ಪಿತಾ ಯಥಾಜ್ಞಾಪಯತ್ ತಥೈವ ಕಥಯಾಮ್ಯಹಮ್ | (aiōnios g166)

13 ನಿಸ್ತಾರೋತ್ಸವಸ್ಯ ಕಿಚ್ಛೈತ್ಯಾಲಾತ್ ಪೂರ್ವ್ವಂ ಪೃಥಿವ್ಯಾಃ ಪಿತುಃ ಸಮೀಪಗಮನಸ್ಯ ಸಮಯಃ ಸನ್ನಿಕರ್ಷೋಭೂದ್ ಇತಿ ಜ್ಞಾತ್ವಾ ಯೀಶುರಾಪ್ರಥಮಾದ್ ಯೇಷು ಜಗತ್ಪ್ರವಾಸಿಷ್ಠಾತ್ತೀಯಲೋಕೇಷ ಪ್ರೇಮ ಕರೋತಿ ಸ್ಮ ತೇಷು ಶೇಷಂ ಯಾವತ್ ಪ್ರೇಮ ಕೃತವಾನ್ | 2 ಪಿತಾ ತಸ್ಯ ಹಸ್ತೇ ಸರ್ವ್ವಂ ಸಮರ್ಪಿತವಾನ್ ಸ್ವಯಮ್ ಈಶ್ವರಸ್ಯ ಸಮೀಪಾದ್ ಆಗಚ್ಛದ್ ಈಶ್ವರಸ್ಯ ಸಮೀಪಂ ಯಾಸ್ಯತಿ ಚ, ಸರ್ವ್ವಾಣ್ಯೇತಾನಿ ಜ್ಞಾತ್ವಾ ರಜನ್ಯಾಂ ಭೋಜನೇ ಸಮೂರ್ಣೇ ಸತಿ, 3 ಯದಾ ಶೈತಾನ್ ತಂ ಪರಹಸ್ತೇಷು ಸಮರ್ಪಯಿತುಂ ಶಿಮೋನಃ ಪುತ್ರಸ್ಯ ಈಷ್ವಾರಿಯೋತಿಯಸ್ಯ ಯಿಹೂದಾ ಅನ್ಯಕರಣೇ ಕುಪ್ರವೃತ್ತಿಂ ಸಮಾರ್ಪಯತ್, 4 ತದಾ ಯೀಶು ಭೋಜನಾನಾನಾದ್ ಉತ್ಥಾಯ ಗಾತ್ರವಸ್ತ್ರಂ ಮೋಚಯಿತ್ವಾ ಗಾತ್ರಮಾರ್ಜನವಸ್ತ್ರಂ ಗೃಹೀತ್ವಾ ತೇ ನ ಸ್ವಕಟಿಮ್ ಅಬಿಧಾತ್, 5 ಪಶ್ಚಾದ್ ಏಕಪಾತ್ರೇ ಜಲಮ್ ಅಭಿಷಿಚ್ಯ ಶಿಷ್ಯಾಣಾಂ ಪಾದಾನ್ ಪ್ರಕ್ಷಾಲ್ಯ ತೇನ ಕಟಿಬದ್ಧಗಾತ್ರಮಾರ್ಜನವಾಸಸಾ ಮಾರ್ಪುಂ ಪ್ರಾರಭತ್ | 6 ತತಃ ಶಿಮೋನ್ವಿತ್ರಸ್ಯ ಸಮೀಪಮಾಗತೇ ಸ ಉಕ್ತವಾನ್ ಹೇ ಪ್ರಭೋ ಭವಾನ್ ಕಿಂ ಮಮ ಪಾದೌ ಪ್ರಕ್ಷಾಲಯಿಷ್ಯತಿ? 7 ಯೀಶುರುದಿತವಾನ್ ಅಹಂ ಯತ್ ಕರೋಮಿ ತತ್ ಸಮ್ಪ್ರತಿ ನ ಜಾನಾಸಿ ಕಿನ್ಯು ಪಶ್ಚಾಜ್ ಜ್ಞಾಸ್ಯಸಿ | 8 ತತಃ ಪಿತರಃ ಕಥಿತವಾನ್ ಭವಾನ್ ಕದಾಪಿ ಮಮ ಪಾದೌ ನ ಪ್ರಕ್ಷಾಲಯಿಷ್ಯತಿ | ಯೀಶುರಕಥಯದ್ ಯದಿ ತ್ವಾಂ ನ ಪ್ರಕ್ಷಾಲಯೇ ತರ್ಹಿ ಮಯಿ ತವ ಕೋಪ್ಯಂಶೋ ನಾಸಿ | (aiōn g165) 9 ತದಾ ಶಿಮೋನ್ವಿತ್ರಃ ಕಥಿತವಾನ್ ಹೇ ಪ್ರಭೋ ತರ್ಹಿ ಕೇವಲಪಾದೌ ನ, ಮಮ ಹಸ್ತೌ ಶಿರಶ್ಚ ಪ್ರಕ್ಷಾಲಯತು | 10 ತತೋ ಯೀಶುರವದದ್ ಯೋ ಜನೋ ಧೌತಸ್ತಸ್ಯ ಸರ್ವ್ವಾಜಪರಿಷ್ಕೃತತ್ವಾತ್ ಪಾದೌ ವಿನಾನ್ಯಾಜ್ಞಸ್ಯ ಪ್ರಕ್ಷಾಲನಾಪೇಕ್ಷಾ ನಾಸಿ | ಯೂಯಂ ಪರಿಷ್ಕೃತಾ ಇತಿ ಸತ್ಯಂ ಕಿನ್ಯು ನ ಸರ್ವೇ, 11 ಯತೋ ಯೋ ಜನಸ್ತಂ ಪರಕರೇಷು ಸಮರ್ಪಯಿಷ್ಯತಿ ತಂ ಸ ಜ್ಞಾತವಾನ್; ಅತಏವ ಯೂಯಂ ಸರ್ವೇ ನ ಪರಿಷ್ಕೃತಾ ಇಮಾಂ ಕಥಾಂ ಕಥಿತವಾನ್ | 12 ಇತ್ಯಂ ಯೀಶುಸ್ತೇಷಾಂ ಪಾದಾನ್ ಪ್ರಕ್ಷಾಲ್ಯ ವಸ್ತ್ರಂ ಪರಿಧಾಯಾಸನೇ ಸಮುಪವಿಶ್ಯ ಕಥಿತವಾನ್ ಅಹಂ ಯುಷ್ಮಾನ್ ಪ್ರತಿ ಕಿಂ ಕರ್ಮಾಕಾರ್ಷಂ ಜಾನೀಥ? 13 ಯೂಯಂ ಮಾಂ ಗುರುಂ ಪ್ರಭುಂ ವದಥ ತತ್ ಸತ್ಯಮೇವ ವದಥ ಯತೋಹಂ ಸಏವ ಭವಾಮಿ | 14 ಯದ್ಯಕಂ ಪ್ರಭು ಗುರುಶ್ಚ ಸನ್ ಯುಷ್ಮಾಕಂ ಪಾದಾನ್ ಪ್ರಕ್ಷಾಲಿತವಾನ್ ತರ್ಹಿ ಯುಷ್ಮಾಕಮಪಿ ಪರಸ್ವರಂ ಪಾದಪ್ರಕ್ಷಾಲನಮ್ ಉಚಿತಮ್ | 15 ಅಹಂ ಯುಷ್ಮಾನ್ ಪ್ರತಿ ಯಥಾ ವ್ಯವಾಹರಂ ಯುಷ್ಮಾನ್ ತಥಾ ವ್ಯವಹರ್ತುಮ್ ಏಕಂ

ಪನ್ನಾನಂ ದರ್ಶಿತವಾನ್ | 16 ಅಹಂ ಯುಷ್ಮಾನತಿಯಥಾರ್ಥಂ ವದಾಮಿ, ಪ್ರಭೋ ದಾರ್ಶೋ ನ ಮಹಾನ್ ಪ್ರೇರಕಾಚ್ಚ ಪ್ರೇರಿತೋ ನ ಮಹಾನ್ | 17 ಇಮಾಂ ಕಥಾಂ ವಿದಿತ್ವಾ ಯದಿ ತದನುಸಾರತಃ ಕರ್ಮಾಣಿ ಕುರುಥ ತರ್ಹಿ ಯೂಯಂ ಧನ್ಯಾ ಭವಿಷ್ಯಥ | 18 ಸರ್ವೇಷು ಯುಷ್ಮಾಸು ಕಥಾಮಿಮಾಂ ಕಥಯಾಮಿ ಇತಿ ನ, ಯೇ ಮಮ ಮನೋನೀತಾಸ್ತಾನಹಂ ಜಾನಾಮಿ, ಕಿನ್ನು ಮಮ ಭಕ್ಷ್ಯಾಣಿ ಯೋ ಭುಂಕ್ತೇ ಮತ್ಪ್ರಾಣಪ್ರಾತಿಕೂಲತಃ | ಉತ್ಥಾಪಯತಿ ಪಾದಸ್ಯ ಮೂಲಂ ಸ ಏಷ ಮಾನವಃ | ಯದೇತದ್ ಧರ್ಮಪುಸ್ತಕಸ್ಯ ವಚನಂ ತದನುಸಾರೇಣಾವಶ್ಯಂ ಘಟಿಷ್ಯತೇ | 19 ಅಹಂ ಸ ಜನ ಇತ್ಯತ್ರ ಯಥಾ ಯುಷ್ಮಾಕಂ ವಿಶ್ವಾಸೋ ಜಾಯತೇ ತದರ್ಥಂ ಏತಾದೃಶಘಟನಾತ್ ಪೂರ್ವಮ್ ಅಹಮಿದಾನೀಂ ಯುಷ್ಯಭ್ಯಮಕಥಯಮ್ | 20 ಅಹಂ ಯುಷ್ಮಾನತೀವ ಯಥಾರ್ಥಂ ವದಾಮಿ, ಮಯಾ ಪ್ರೇರಿತಂ ಜನಂ ಯೋ ಗೃಹ್ಣಾತಿ ಸ ಮಾಮೇವ ಗೃಹ್ಣಾತಿ ಯಶ್ಚ ಮಾಂ ಗೃಹ್ಣಾತಿ ಸ ಮತ್ಪ್ರೇರಕಂ ಗೃಹ್ಣಾತಿ | 21 ಏತಾಂ ಕಥಾಂ ಕಥಯಿತ್ವಾ ಯೇಶು ದುಃಖೀ ಸನ್ ಪ್ರಮಾಣಂ ದತ್ವಾ ಕಥಿತವಾನ್ ಅಹಂ ಯುಷ್ಮಾನತಿಯಥಾರ್ಥಂ ವದಾಮಿ ಯುಷ್ಮಾಕಮ್ ಏಕೋ ಜನೋ ಮಾಂ ಪರಕರೇಷು ಸಮರ್ಪಯಿಷ್ಯತಿ | 22 ತತಃ ಸ ಕಮುದ್ವಿಶ್ಯ ಕಥಾಮೇತಾಂ ಕಥಿತವಾನ್ ಇತ್ಯತ್ರ ಸನ್ನಿಗ್ಧಾಃ ಶಿಷ್ಯಾಃ ಪರಸ್ಪರಂ ಮುಖಮಾಲೋಕಯಿತುಂ ಪ್ರಾರಭನ್ | 23 ತಸ್ಮಿನ್ ಸಮಯೇ ಯೇಶು ಯಸ್ಮಿನ್ ಅಪ್ರೀಯತ ಸ ಶಿಷ್ಯಸ್ತಸ್ಯ ವಕ್ಷ್ಯಸ್ಥಲಮ್ ಅವಾಲಮ್ಬತ | 24 ಶಿವೋನ್ನಿತರಸ್ತಂ ಸಜ್ಜೇತೇನಾವದತ್, ಅಯಂ ಕಮುದ್ವಿಶ್ಯ ಕಥಾಮೇತಾಮ್ ಕಥಯತೀತಿ ಪೃಚ್ಛ | 25 ತದಾ ಸ ಯೇಶೋ ವಕ್ಷ್ಯಸ್ಥಲಮ್ ಅವಲಮ್ಬ್ಯು ಪೃಷ್ಠವಾನ್, ಹೇ ಪ್ರಭೋ ಸ ಜನಃ ಕಃ? 26 ತತೋ ಯೇಶುಃ ಪ್ರತ್ಯವದದ್ ಏಕಖಣ್ಡಂ ಪೂಪಂ ಮಜ್ಜಯಿತ್ವಾ ಯಸ್ಮೈ ದಾಸ್ಯಾಮಿ ಸಏವ ಸಃ; ಪಶ್ಚಾತ್ ಪೂಪಖಣ್ಡಮೇಕಂ ಮಜ್ಜಯಿತ್ವಾ ಶಿವೋನಃ ಪುತ್ರಾಯ ಈಷ್ಠರಿಯೋತೀಯಾಯ ಯಿಹೂದ್ಯೈ ದತ್ತವಾನ್ | 27 ತಸ್ಮಿನ್ ದತ್ತೇ ಸತಿ ಶೈತಾನ್ ತಮಾಶ್ರಯತ್; ತದಾ ಯೇಶುಶ್ರಮ್ ಅವದತ್ ತ್ವಂ ಯತ್ ಕರಿಷ್ಯಸಿ ತತ್ ಕ್ವಿಪ್ರಂ ಕುರು | 28 ಕಿನ್ನು ಸ ಯೇನಾಶಯೇನ ತಾಂ ಕಥಾಮಕಥಾಯತ್ ತಮ್ ಉಪವಿಷ್ಠಲೋಕಾನಾಂ ಕೋಪಿ ನಾಬುದ್ಧತಃ; 29 ಕಿನ್ನು ಯಿಹೂದಾಃ ಸಮೀಪೇ ಮುದ್ರಾಸಮುಟಕಸ್ಥಿತೇಃ ಕೇಚಿದ್ ಇತ್ಯಮ್ ಅಬುದ್ಧನ್ ಪಾರ್ವಣಾಸಾದನಾರ್ಥಂ ಕಿಮಪಿ ದ್ರವ್ಯಂ ಕ್ರೇತುಂ ವಾ ದರಿದ್ರೇಭ್ಯಃ ಕಿಚ್ಛಿದ್ ವಿತರಿತುಂ ಕಥಿತವಾನ್ | 30 ತದಾ ಪೂಪಖಣ್ಡಗ್ರಹಣಾತ್ ಪರಂ ಸ ತೂರ್ಣಂ ಬಹಿರಗಚ್ಛತ್; ರಾತ್ರಿಶ್ಚ ಸಮುಪಸ್ಥಿತಾ | 31 ಯಿಹೂದೇ ಬಹಿರ್ಗತೇ ಯೇಶುರಕಥಯದ್ ಇದಾನೀಂ ಮಾನವಸುತಸ್ಯ ಮಹಿಮಾ ಪ್ರಕಾಶತೇ ತೇನೇಶ್ವರಸ್ಯಾಪಿ ಮಹಿಮಾ ಪ್ರಕಾಶತೇ | 32 ಯದಿ ತೇನೇಶ್ವರಸ್ಯ ಮಹಿಮಾ ಪ್ರಕಾಶತೇ ತರ್ಹಿಶ್ಚರೋಪಿ ಸ್ತೇನ ತಸ್ಯ ಮಹಿಮಾನಂ ಪ್ರಕಾಶಯಿಷ್ಯತಿ ತೂರ್ಣಮೇವ ಪ್ರಕಾಶಯಿಷ್ಯತಿ | 33 ಹೇ ವತ್ಸಾ ಅಹಂ ಯುಷ್ಮಾಭಿಃ ಸಾರ್ಧಂ ಕಿಚ್ಛಿತ್ಕಾಲಮಾತ್ರಮ್ ಆಸೇ, ತತಃ ಪರಂ ಮಾಂ ಮೃಗಯಿಷ್ಯದ್ಧೇ ಕಿನ್ತ್ವಹಂ ಯತ್ನಾನಂ ಯಾಮಿ ತತ್ನಾನಂ ಯೂಯಂ ಗನ್ತುಂ ನ ಶಕ್ಯಥ, ಯಾಮಿಮಾಂ ಕಥಾಂ ಯಿಹೂದೀಯೇಭ್ಯಃ ಕಥಿತವಾನ್ ತಥಾಧುನಾ ಯುಷ್ಯಭ್ಯಮಪಿ ಕಥಯಾಮಿ | 34 ಯೂಯಂ ಪರಸ್ಪರಂ ಪ್ರೀಯದ್ವಮ್ ಅಹಂ ಯುಷ್ಮಾಸು ಯಥಾ ಪ್ರೀಯೇ ಯೂಯಮಪಿ ಪರಸ್ಪರಮ್ ತಥೈವ ಪ್ರೀಯದ್ವಂ, ಯುಷ್ಮಾನ್ ಇಮಾಂ ನವೀನಾಮ್ ಅಜ್ಞಾಮ್ ಆದಿಶಾಮಿ | 35 ತೇನೈವ ಯದಿ ಪರಸ್ಪರಂ ಪ್ರೀಯದ್ಧೇ ತರ್ಹಿ ಲಕ್ಷಣೇನಾನೇನ ಯೂಯಂ ಮಮ ಶಿಷ್ಯಾ ಇತಿ ಸರ್ವೇ ಜ್ಞಾತುಂ ಶಕ್ಯನ್ತಿ | 36 ಶಿವೋನಪಿತರಃ ಪೃಷ್ಠವಾನ್ ಹೇ ಪ್ರಭೋ ಭವಾನ್ ಕುತ್ರ ಯಾಸ್ಯತಿ? ತತೋ ಯೇಶುಃ ಪ್ರತ್ಯವದತ್, ಅಹಂ ಯತ್ನಾನಂ ಯಾಮಿ ತತ್ನಾನಂ ಸಾಮ್ಪ್ರತಂ ಮಮ ಪಶ್ಚಾದ್ ಗನ್ತುಂ ನ ಶಕ್ನೋಷಿ ಕಿನ್ನು ಪಶ್ಚಾದ್ ಗಮಿಷ್ಯಸಿ | 37 ತದಾ ಪಿತರಃ ಪ್ರತ್ಯುದಿತವಾನ್, ಹೇ ಪ್ರಭೋ ಸಾಮ್ಪ್ರತಂ ಕುತೋ ಹೇತೋಸ್ತವ ಪಶ್ಚಾದ್ ಗನ್ತುಂ ನ ಶಕ್ನೋಮಿ? ತ್ವದರ್ಥಂ ಪ್ರಾಣಾನ್ ದಾತುಂ ಶಕ್ನೋಮಿ | 38 ತತೋ ಯೇಶುಃ ಪ್ರತ್ಯುಕ್ತವಾನ್ ಮನ್ನಿಮಿತ್ತಂ ಕಿಂ ಪ್ರಾಣಾನ್ ದಾತುಂ ಶಕ್ನೋಷಿ? ತ್ವಾಮಹಂ ಯಥಾರ್ಥಂ ವದಾಮಿ, ಕುಕ್ಕುಟರವಣಾತ್ ಪೂರ್ವಂ ತ್ವಂ ತ್ರಿ ಮಾರ್ಗಮ್ ಅಪಹ್ನೋಷ್ಯಸೇ |

14 ಮನೋದುಃಖಿನೋ ಮಾ ಭೂತಃ; ಈಶ್ವರೇ ವಿಶ್ವಸಿತ ಮಯಿ ಚ ವಿಶ್ವಸಿತ | 2 ಮಮ ಪಿತು ಗೃಹೇ ಬಹೂನಿ ವಾಸಸ್ಥಾನಿ ಸನ್ನಿ ನೋ ಚೇತ್ ಪೂರ್ವಂ ಯುಷ್ಮಾನ್ ಅಜ್ಞಾಪಯಿಷ್ಯಂ ಯುಷ್ಯದರ್ಥಂ ಸ್ಥಾನಂ ಸಜ್ಜಯಿತುಂ ಗಚ್ಛಾಮಿ | 3 ಯದಿ ಗತ್ವಾಹಂ ಯುಷ್ಮನ್ನಿಮಿತ್ತಂ ಸ್ಥಾನಂ ಸಜ್ಜಯಾಮಿ ತರ್ಹಿ ಪನರಾಗತ್ಯ ಯುಷ್ಮಾನ್ ಸ್ವಸಮೀಪಂ ನೇಷ್ಯಾಮಿ, ತತೋ ಯತ್ರಾಹಂ ತಿಷ್ಠಾಮಿ ತತ್ರ ಯೂಯಮಪಿ ಸ್ಥಾಸ್ಯಥ | 4 ಅಹಂ ಯತ್ನಾನಂ ಬ್ರಜಾಮಿ ತತ್ನಾನಂ ಯೂಯಂ ಜಾನೀಥ ತಸ್ಯ ಪನ್ನಾನಮಪಿ ಜಾನೀಥ | 5 ತದಾ ಥೋಮಾ ಅವದತ್, ಹೇ ಪ್ರಭೋ ಭವಾನ್ ಕುತ್ರ ಯಾತಿ ತದ್ವಯಂ ನ ಜಾನೀಮಃ, ತರ್ಹಿ ಕಥಂ ಪನ್ನಾನಂ ಜ್ಞಾತುಂ ಶಕ್ಯಮಃ? 6 ಯೇಶುರಕಥಯದ್ ಅಹಮೇವ ಸತ್ಯಜೀವನರೂಪಫೋ ಮಯಾ ನ ಗನ್ತಾ ಕೋಪಿ ಪಿತುಃ ಸಮೀಪಂ ಗನ್ತುಂ ನ ಶಕ್ನೋತಿ | 7 ಯದಿ ಮಾಮ್ ಅಜ್ಞಾಸ್ಯತ ತರ್ಹಿ ಮಮ ಪಿತರಮಪ್ಯಜ್ಞಾಸ್ಯತ ಕಿನ್ತ್ವಧುನಾತಸ್ತಂ ಜಾನೀಥ ಪಶ್ಯಥ ಚ | 8

ತದಾ ಫಿಲಿಪಃ ಕಥಿತವಾನ್, ಹೇ ಪ್ರಭೋ ಪಿತರಂ ದರ್ಶಯ ತಸ್ಮಾದ್‌ಸ್ಮಾಕಂ ಯದೇಷ್ಷಂ ಭವಿಷ್ಯತಿ | 9 ತತೋ ಯೇಶುಃ ಪ್ರತ್ಯಾವಾದೀತ್, ಹೇ ಫಿಲಿಪ ಯುಷ್ಮಾಭಿಃ ಸಾರ್ಥಮ್ ಏತಾವದ್ವಿನಾನಿ ಸ್ಥಿತಮಪಿ ಮಾಂ ಕಿಂ ನ ಪ್ರತ್ಯಭಿಜಾನಾಸಿ? ಯೋ ಜನೋ ಮಾಮ್ ಅಪಶ್ಯತ್ ಸ ಪಿತರಮಪ್ಯಪಶ್ಯತ್ ತರ್ಹಿ ಪಿತರಮ್ ಅಸ್ಮಾನ್ ದರ್ಶಯೇತಿ ಕಥಾಂ ಕಥಂ ಕಥಯಸಿ? 10 ಅಹಂ ಪಿತರಿ ತಿಷ್ಠಾಮಿ ಪಿತಾ ಮಯಿ ತಿಷ್ಠತೀತಿ ಕಿಂ ತ್ವಂ ನ ಪ್ರತ್ಯಪಿ? ಅಹಂ ಯದ್ವಾಕ್ಯಂ ವದಾಮಿ ತತ್ ಸ್ವತೋ ನ ವದಾಮಿ ಕಿನ್ನು ಯಃ ಪಿತಾ ಮಯಿ ವಿರಾಜತೇ ಸ ಏವ ಸರ್ವಕರ್ಮಾಣಿ ಕರಾತಿ | 11 ಅತಏವ ಪಿತರ್ಯ್ಯಹಂ ತಿಷ್ಠಾಮಿ ಪಿತಾ ಚ ಮಯಿ ತಿಷ್ಠತಿ ಮಮಾಸ್ಯಾಂ ಕಥಾಯಾಂ ಪ್ರತ್ಯಯಂ ಕುರುತ, ನೋ ಚೇತ್ ಕರ್ಮಾಹೇತೋಃ ಪ್ರತ್ಯಯಂ ಕುರುತ | 12 ಅಹಂ ಯುಷ್ಮಾನತಿಯಥಾರ್ಥಂ ವದಾಮಿ, ಯೋ ಜನೋ ಮಯಿ ವಿಶ್ವಸಿತಿ ಸೋಹಮಿವ ಕರ್ಮಾಣಿ ಕರಿಷ್ಯತಿ ವರಂ ತತೋಪಿ ಮಹಾಕರ್ಮಾಣಿ ಕರಿಷ್ಯತಿ ಯತೋ ಹೇತೋರಹಂ ಪಿತುಃ ಸಮೀಪಂ ಗಚ್ಛಾಮಿ | 13 ಯಥಾ ಪ್ರತೀಣ ಪಿತು ಮರ್ಹಿಮಾ ಪ್ರಕಾಶತೇ ತದರ್ಥಂ ಮಮ ನಾಮ ಪ್ರೋಚ್ಯ ಯತ್ ಪ್ರಾರ್ಥಯಿಷ್ಯದ್ವೇ ತತ್ ಸಫಲಂ ಕರಿಷ್ಯಾಮಿ | 14 ಯದಿ ಮಮ ನಾಮ್ನಾ ಯತ್ ಕಿಚ್ಛಿದ್ ಯಾಚದ್ವೇ ತರ್ಹಿ ತದಹಂ ಸಾಧಯಿಷ್ಯಾಮಿ | 15 ಯದಿ ಮಯಿ ಪ್ರೀಯದ್ವೇ ತರ್ಹಿ ಮಮಾಜ್ಞಾಃ ಸಮಾಚರತ | 16 ತತೋ ಮಯಾ ಪಿತುಃ ಸಮೀಪೇ ಪ್ರಾರ್ಥಿತೇ ಪಿತಾ ನಿರನ್ತರಂ ಯುಷ್ಮಾಭಿಃ ಸಾರ್ಥಂ ಸ್ವಾತುಮ್ ಇತರಮೇಕಂ ಸಹಾಯಮ್ ಅರ್ಥಾತ್ ಸತ್ಯಮಯಮ್ ಅತ್ಮಾನಂ ಯುಷ್ಮಾಕಂ ನಿಕಟಂ ಪ್ರೇಷಯಿಷ್ಯತಿ | (aiṛn g16) 17 ಏತಜ್ಜಗತೋ ಲೋಕಾಸ್ತಂ ಗ್ರಹೀತುಂ ನ ಶಕ್ನುವನ್ತಿ ಯತಸ್ತೇ ತಂ ನಾಪಶ್ಯನ್ ನಾಜನಂಶ್ಚ ಕಿನ್ನು ಯೂಯಂ ಜಾನೀಥ ಯತೋ ಹೇತೋಃ ಸ ಯುಷ್ಮಾಕಮನ್ವ ನಿವಸತಿ ಯುಷ್ಮಾಕಂ ಮದ್ಯೇ ಸ್ಥಾಸ್ಯತಿ ಚ | 18 ಅಹಂ ಯುಷ್ಮಾನ್ ಅನಾಥಾನ್ ಕೃತ್ವಾ ನ ಯಾಸ್ಯಾಮಿ ಪುನರಪಿ ಯುಷ್ಮಾಕಂ ಸಮೀಪಮ್ ಆಗಮಿಷ್ಯಾಮಿ | 19 ಕಿಯತ್ಕಾಲರತ್ ಪರಮ್ ಅಸ್ಯ ಜಗತೋ ಲೋಕಾ ಮಾಂ ಪುನ ನ ದ್ರಕ್ಷ್ಯನ್ತಿ ಕಿನ್ನು ಯೂಯಂ ದ್ರಕ್ಷ್ಯಥ; ಅಹಂ ಜೀವಿಷ್ಯಾಮಿ ತಸ್ಮಾತ್ ಕಾರಣಾದ್ ಯೂಯಮಪಿ ಜೀವಿಷ್ಯಥ | 20 ಪಿತರ್ಯ್ಯಹಮಸ್ಮಿ ಮಯಿ ಚ ಯೂಯಂ ಸ್ಥ, ತಥಾಹಂ ಯುಷ್ಮಾಸ್ತಸ್ಮಿ ತದಪಿ ತದಾ ಜ್ಞಾಸ್ಯಥ | 21 ಯೋ ಜನೋ ಮಮಾಜ್ಞಾ ಗೃಹೀತ್ವಾ ತಾ ಆಚರತಿ ಸಏವ ಮಯಿ ಪ್ರೀಯತೇ; ಯೋ ಜನಶ್ಚ ಮಯಿ ಪ್ರೀಯತೇ ಸಏವ ಮಮ ಪಿತುಃ ಪ್ರಿಯಪಾತ್ರಂ ಭವಿಷ್ಯತಿ, ತಥಾಹಮಪಿ ತಸ್ಮಿನ್ ಪ್ರೀತ್ವಾ ತಸ್ಮೈ ಸ್ತಂ ಪ್ರಕಾಶಯಿಷ್ಯಾಮಿ | 22 ತದಾ ಈಷ್ವರಿಯೋತೀಯಾದ್ ಅನ್ಯೋ ಯಿಹೂದಾಸ್ತಮವದತ್, ಹೇ ಪ್ರಭೋ ಭವಾನ್ ಜಗತೋ ಲೋಕಾನಾಂ ಸನ್ನಿಧೌ ಪ್ರಕಾಶಿತೋ ನ ಭೂತ್ವಾಸ್ಮಾಕಂ ಸನ್ನಿಧೌ ಕುತಃ ಪ್ರಕಾಶಿತೋ ಭವಿಷ್ಯತಿ? 23 ತತೋ ಯೇಶುಃ ಪ್ರತ್ಯದಿತವಾನ್, ಯೋ ಜನೋ ಮಯಿ ಪ್ರೀಯತೇ ಸ ಮಮಾಜ್ಞಾ ಅಪಿ ಗೃಹ್ಯಾತಿ, ತೇನ ಮಮ ಪಿತಾಪಿ ತಸ್ಮಿನ್ ಪ್ರೇಷ್ಯತೇ, ಆವಾಞ್ಚ ತನ್ನಿಕಟಮಾಗತ್ಯ ತೇನ ಸಹ ನಿವತ್ಸಾವಃ | 24 ಯೋ ಜನೋ ಮಯಿ ನ ಪ್ರೀಯತೇ ಸ ಮಮ ಕಥಾ ಅಪಿ ನ ಗೃಹ್ಯಾತಿ ಪುನಶ್ಚ ಯಾಮಿಮಾಂ ಕಥಾಂ ಯೂಯಂ ಶೃಣುಥ ಸಾ ಕಥಾ ಕೇವಲಸ್ಯ ಮಮ ನ ಕಿನ್ನು ಮಮ ಪ್ರೇರಕೋ ಯಃ ಪಿತಾ ತಸ್ಯಾಪಿ ಕಥಾ | 25 ಇದಾನೀಂ ಯುಷ್ಮಾಕಂ ನಿಕಟೇ ವಿದ್ಯಮಾನೋಹಮ್ ಏತಾಃ ಸಕಲಾಃ ಕಥಾಃ ಕಥಯಾಮಿ | 26 ಕಿನ್ವಿತ್ತಃ ಪರಂ ಪಿತೃ ಯಃ ಸಹಾಯೋಽರ್ಥಾತ್ ಪವಿತ್ರ ಆತ್ಮಾ ಮಮ ನಾಮ್ನಿ ಪ್ರೇರಯಿಷ್ಯತಿ ಸ ಸರ್ವಂ ಶಿಕ್ಷಯಿತ್ವಾ ಮಯೋಕ್ತಾಃ ಸಮಸ್ತಾಃ ಕಥಾ ಯುಷ್ಮಾನ್ ಸ್ಮಾರಯಿಷ್ಯತಿ | 27 ಅಹಂ ಯುಷ್ಮಾಕಂ ನಿಕಟೇ ಶಾನ್ತಿಂ ಸ್ಮಾಪಯಿತ್ವಾ ಯಾಮಿ, ನಿಜಾಂ ಶಾನ್ತಿಂ ಯುಷ್ಮಭ್ಯಂ ದದಾಮಿ, ಜಗತೋ ಲೋಕಾ ಯಥಾ ದದಾತಿ ತಥಾಹಂ ನ ದದಾಮಿ; ಯುಷ್ಮಾಕಮ್ ಅನ್ತಃಕರಣಾನಿ ದುಃಖಿತಾನಿ ಭೀತಾನಿ ಚ ನ ಭವನ್ತು | 28 ಅಹಂ ಗತ್ವಾ ಪುನರಪಿ ಯುಷ್ಮಾಕಂ ಸಮೀಪಮ್ ಆಗಮಿಷ್ಯಾಮಿ ಮಯೋಕ್ತಂ ವಾಕ್ಯಮಿದಂ ಯೂಯಮ್ ಅಶೌಷ್ಠ; ಯದಿ ಮಯ್ಯಪ್ರೇಷ್ಯದ್ಧಂ ತರ್ಹ್ಯಹಂ ಪಿತುಃ ಸಮೀಪಂ ಗಚ್ಛಾಮಿ ಮಮಾಸ್ಯಾಂ ಕಥಾಯಾಂ ಯೂಯಮ್ ಅಹ್ಯಾದಿಷ್ಯದ್ಧಂ ಯತೋ ಮಮ ಪಿತಾ ಮತ್ತೋಪಿ ಮಹಾನ್ | 29 ತಸ್ಯಾ ಘಟನಾಯಾಃ ಸಮಯೇ ಯಥಾ ಯುಷ್ಮಾಕಂ ಶ್ರದ್ಧಾ ಜಾಯತೇ ತದರ್ಥಮ್ ಅಹಂ ತಸ್ಯಾ ಘಟನಾಯಾಃ ಪೂರ್ವಮ್ ಇದಾನೀಂ ಯುಷ್ಮಾನ್ ಏತಾಂ ವಾರ್ತಾಂ ವದಾಮಿ | 30 ಇತಃ ಪರಂ ಯುಷ್ಮಾಭಿಃ ಸಹ ಮಮ ಬಹವ ಆಲಾಪಾ ನ ಭವಿಷ್ಯನ್ತಿ ಯತಃ ಕಾರಣಾದ್ ಏತಸ್ಯ ಜಗತಃ ಪತಿರಾಗಚ್ಛತಿ ಕಿನ್ನು ಮಯಾ ಸಹ ತಸ್ಯ ಕೋಪಿ ಸಮ್ಯನ್ಯೋ ನಾಸ್ತಿ | 31 ಅಹಂ ಪಿತರಿ ಪ್ರೇಮ ಕರೋಮಿ ತಥಾ ಪಿತು ವರ್ಧಿವತ್ ಕರ್ಮಾಣಿ ಕರೋಮೀತಿ ಯೇನ ಜಗತೋ ಲೋಕಾ ಜಾನನ್ತಿ ತದರ್ಥಮ್ ಉತ್ಪ್ರಿಷ್ಠತ ವಯಂ ಸ್ಥಾನಾದಸ್ಮಾದ್ ಗಚ್ಛಾಮ |

15 ಅಹಂ ಸತ್ಯದ್ವಾಕ್ಯಾಲತಾಸ್ತರೂಪೋ ಮಮ ಪಿತಾ ತೂದ್ವಾನಪರಿಚಾರಕಸ್ತರೂಪಞ್ಚ | 2 ಮಮ ಯಾಸು ಶಾಖಾಸು ಫಲಾನಿ ನ ಭವನ್ತಿ ತಾಃ ಸ ಛಿನ್ತಿ ತಥಾ ಫಲವತ್ಯಃ ಶಾಖಾ ಯಥಾಧಿಕಫಲಾನಿ ಫಲನ್ತಿ ತದರ್ಥಂ ತಾಃ ಪರಿಷ್ಕರೋತಿ | 3 ಇದಾನೀಂ ಮಯೋಕ್ತೋಪದೇಶೇನ ಯೂಯಂ ಪರಿಷ್ಕೃತಾಃ | 4 ಅತಃ ಕಾರಣಾತ್ ಮಯಿ ತಿಷ್ಠತ ತೇನಾಹಮಪಿ ಯುಷ್ಮಾಸು ತಿಷ್ಠಾಮಿ,

ಯತೋ ಹೇತೋ ದ್ರಾಕ್ಷಾಲತಾಯಾಮ್ ಅಸಂಲಗ್ನಾ ಶಾಖಾ ಯಥಾ ಫಲವತೀ ಭವಿತುಂ ನ ಶಕ್ನೋತಿ ತಥಾ ಯೂಯಮಪಿ ಮಯ್ಯತಿಷ್ಠನ್ತಃ ಫಲವನ್ನೋ ಭವಿತುಂ ನ ಶಕ್ನುಧ | 5 ಅಹಂ ದ್ರಾಕ್ಷಾಲತಾಸ್ವರೂಪೋ ಯೂಯಂಚ್ಚ ಶಾಖಾಸ್ವರೂಪೋಃ; ಯೋ ಜನೋ ಮಯಿ ತಿಷ್ಠತಿ ಯತ್ರ ಚಾಹಂ ತಿಷ್ಠಾಮಿ, ಸ ಪ್ರಚೂರಫಲೈಃ ಫಲವಾನ್ ಭವತಿ, ಕಿನ್ನು ಮಾಂ ವಿನಾ ಯೂಯಂ ಕಿಮಪಿ ಕರ್ತುಂ ನ ಶಕ್ನುಧ | 6 ಯಃ ಕಶ್ಚಿನ್ ಮಯಿ ನ ತಿಷ್ಠತಿ ಸ ಶುಷ್ಕಶಾಖೇವ ಬಹಿ ನಿಕ್ಷಿಪ್ಯತೇ ಲೋಕಾಶ್ಚ ತಾ ಅಹ್ಯತ್ಯ ವಹ್ನೌ ನಿಕ್ಷಿಪ್ಯ ದಾಹಯನ್ತಿ | 7 ಯದಿ ಯೂಯಂ ಮಯಿ ತಿಷ್ಠಥ ಮಮ ಕಥಾ ಚ ಯುಷ್ಮಾಸು ತಿಷ್ಠತಿ ತರ್ಹಿ ಯದ್ ವಾಚ್ಛೆತ್ಸಾ ಯಾಚಿಷ್ಯದ್ಧೇ ಯುಷ್ಮಾಕಂ ತದೇವ ಸಫಲಂ ಭವಿಷ್ಯತಿ | 8 ಯದಿ ಯೂಯಂ ಪ್ರಚೂರಫಲವನ್ನೋ ಭವಥ ತರ್ಹಿ ತದ್ವಾರಾ ಮಮ ಪಿತು ಮರ್ಹಿಮಾ ಪ್ರಕಾಶಿಷ್ಯತೇ ತಥಾ ಯೂಯಂ ಮಮ ಶಿಷ್ಯಾ ಇತಿ ಪರಿಕ್ಷಾಯಿಷ್ಯದ್ಧೇ | 9 ಶಿತಾ ಯಥಾ ಮಯಿ ಪ್ರೀತವಾನ್ ಅಹಮಪಿ ಯುಷ್ಮಾಸು ತಥಾ ಪ್ರೀತವಾನ್ ಅತೋ ಹೇತೋ ಯೂಯಂ ನಿರಸ್ತರಂ ಮಮ ಪ್ರೇಮಪಾತ್ರಾಣಿ ಭೂತ್ವಾ ತಿಷ್ಠತ | 10 ಅಹಂ ಯಥಾ ಪಿತುರಾಜ್ಞಾ ಗೃಹೀತ್ವಾ ತಸ್ಯ ಪ್ರೇಮಭಾಜನಂ ತಿಷ್ಠಾಮಿ ತಥೈವ ಯೂಯಮಪಿ ಯದಿ ಮಮಾಜ್ಞಾ ಗುರ್ಹೀಥ ತರ್ಹಿ ಮಮ ಪ್ರೇಮಭಾಜನಾನಿ ಸ್ಥಾಸ್ಯಥ | 11 ಯುಷ್ಮನ್ನಿಮಿತ್ತಂ ಮಮ ಯ ಆಹ್ಲಾದಃ ಸ ಯಥಾ ಚಿರಂ ತಿಷ್ಠತಿ ಯುಷ್ಮಾಕಮ್ ಆನನ್ಶಶ್ಚ ಯಥಾ ಪೂರ್ಯತೇ ತದರ್ಥಂ ಯುಷ್ಮಭ್ಯಮ್ ಏತಾಃ ಕಥಾ ಅತ್ರಕಥಮ್ | 12 ಅಹಂ ಯುಷ್ಮಾಸು ಯಥಾ ಪ್ರೀಯೇ ಯೂಯಮಪಿ ಪರಸ್ತರಂ ತಥಾ ಪ್ರೀಯದ್ಧಮ್ ಏಷಾ ಮಮಾಜ್ಞಾ | 13 ಮಿತ್ರಾಣಾಂ ಕಾರಣಾತ್ ಸ್ವಪ್ರಾಣದಾನಪರ್ಯಂತಂ ಯತ್ ಪ್ರೇಮ ತಸ್ಮಾನ್ ಮಹಾಪ್ರೇಮ ಕಸ್ಯಾಪಿ ನಾಸ್ತಿ | 14 ಅಹಂ ಯದ್ಯದ್ ಆದಿಶಾಮಿ ತತ್ರದೇವ ಯದಿ ಯೂಯಮ್ ಆಚರತ ತರ್ಹಿ ಯೂಯಮೇವ ಮಮ ಮಿತ್ರಾಣಿ | 15 ಅದ್ಯಾರಭ್ಯ ಯುಷ್ಮಾನ್ ದಾಸಾನ್ ನ ವದಿಷ್ಯಾಮಿ ಯತ್ ಪ್ರಭು ಯತ್ ಕರೋತಿ ದಾಸಸ್ತದ್ ನ ಜಾನಾತಿ; ಕಿನ್ನು ಪಿತುಃ ಸಮೀಪೇ ಯದ್ಯದ್ ಅಶೃಣವಂ ತತ್ ಸರ್ವಂ ಯೂಷ್ಮಾನ್ ಅಜ್ಞಾಪಯಮ್ ತತ್ಕಾರಣಾದ್ ಯುಷ್ಮಾನ್ ಮಿತ್ರಾಣಿ ಪ್ರೋಕ್ತವಾನ್ | 16 ಯೂಯಂ ಮಾಂ ರೋಚಿತವನ್ತ ಇತಿ ನ, ಕಿನ್ತ್ವಹಮೇವ ಯುಷ್ಮಾನ್ ರೋಚಿತವಾನ್ ಯೂಯಂ ಗತ್ವಾ ಯಥಾ ಫಲಾನ್ಯುತ್ನಾದಯಥ ತಾನಿ ಫಲಾನಿ ಚಾಕ್ಷಯಾಣಿ ಭವನ್ತಿ, ತದರ್ಥಂ ಯುಷ್ಮಾನ್ ನ್ಯಜುನಜಂ ತಸ್ಮಾನ್ ಮಮ ನಾಮ ಪ್ರೋಚ್ಯ ಪಿತರಂ ಯತ್ ಕಿಚ್ಛಿದ್ ಯಾಚಿಷ್ಯದ್ಧೇ ತದೇವ ಸ ಯುಷ್ಮಭ್ಯಂ ದಾಸ್ಯತಿ | 17 ಯೂಯಂ ಪರಸ್ತರಂ ಪ್ರೀಯದ್ಧಮ್ ಅಹಮ್ ಇತ್ಯಾಜ್ಞಾಪಯಾಮಿ | 18 ಜಗತೋ ಲೋಕೈ ಯುಷ್ಮಾಸು ಋತೀಯಿತೇಷು ತೇ ಪೂರ್ವಂ ಮಾಮೇವಾತ್ರೀಯನ್ತ ಇತಿ ಯೂಯಂ ಜಾನೀಥ | 19 ಯದಿ ಯೂಯಂ ಜಗತೋ ಲೋಕಾ ಅಭವಿಷ್ಯತ ತರ್ಹಿ ಜಗತೋ ಲೋಕಾ ಯುಷ್ಮಾನ್ ಆತ್ಮೀಯಾನ್ ಬುದ್ಧಾಪ್ರೇಷ್ಯನ್ತ; ಕಿನ್ನು ಯೂಯಂ ಜಗತೋ ಲೋಕಾ ನ ಭವಥ, ಅಹಂ ಯುಷ್ಮಾನ್ ಅಸ್ಮಾಜ್ಜಗತೋಽರೋಚಯಮ್ ಏತಸ್ಮಾತ್ ಕಾರಣಾಜ್ಜಗತೋ ಲೋಕಾ ಯುಷ್ಮಾನ್ ಋತೀಯನ್ತೇ | 20 ದಾಸಃ ಪ್ರಭೋ ಮರ್ಹಾನ್ ನ ಭವತಿ ಮಮೈತತ್ ಪೂರ್ವೀಯಂ ವಾಕ್ಯಂ ಸ್ಮರತ; ತೇ ಯದಿ ಮಾಮೇವಾತಾಡಯನ್ ತರ್ಹಿ ಯುಷ್ಮಾನಪಿ ತಾಡಯಿಷ್ಯನ್ತಿ, ಯದಿ ಮಮ ವಾಕ್ಯಂ ಗೃಹ್ಯನ್ತಿ ತರ್ಹಿ ಯುಷ್ಮಾಕಮಪಿ ವಾಕ್ಯಂ ಗೃಹೀಷ್ಯನ್ತಿ | 21 ಕಿನ್ನು ತೇ ಮಮ ನಾಮಕಾರಣಾದ್ ಯುಷ್ಮಾನ್ ಪ್ರತಿ ತಾದ್ಯಶಂ ವ್ಯವಹರಿಷ್ಯನ್ತಿ ಯತೋ ಯೋ ಮಾಂ ಪ್ರೇರಿತವಾನ್ ತಂ ತೇ ನ ಜಾನನ್ತಿ | 22 ತೇಷಾಂ ಸನ್ನಿಧಿಮ್ ಆಗತ್ಯ ಯದ್ಯಹಂ ನಾಕಥಯಿಷ್ಯಂ ತರ್ಹಿ ತೇಷಾಂ ಪಾಪಂ ನಾಭವಿಷ್ಯತ್ ಕಿನ್ತ್ವಧುನಾ ತೇಷಾಂ ಪಾಪಮಾಚ್ಯಾದಯಿತುಮ್ ಉಪಾಯೋ ನಾಸ್ತಿ | 23 ಯೋ ಜನೋ ಮಾಮ್ ಋತೀಯತೇ ಸ ಮಮ ಪಿತರಮಪಿ ಋತೀಯತೇ | 24 ಯಾದ್ಯಶಾನಿ ಕರ್ಮಾಣಿ ಕೇನಾಪಿ ಕದಾಪಿ ನಾತ್ರಿಯನ್ತ ತಾದ್ಯಶಾನಿ ಕರ್ಮಾಣಿ ಯದಿ ತೇಷಾಂ ಸಾಕ್ಷಾದ್ ಅಹಂ ನಾಕರಿಷ್ಯಂ ತರ್ಹಿ ತೇಷಾಂ ಪಾಪಂ ನಾಭವಿಷ್ಯತ್ ಕಿನ್ತ್ವಧುನಾ ತೇ ದೃಷ್ಟ್ವಾಪಿ ಮಾಂ ಮಮ ಪಿತರಇತ್ತೀಯನ್ತ | 25 ತಸ್ಮಾತ್ ತೇಽಕಾರಣಂ ಮಾಮ್ ಋತೀಯನ್ತೇ ಯದೇತದ್ ವಚನಂ ತೇಷಾಂ ಶಾಸ್ತ್ರೇ ಲಿಖಿತಮಾಸ್ತೇ ತತ್ ಸಫಲಮ್ ಅಭವತ್ | 26 ಕಿನ್ನು ಪಿತು ನಿರ್ಗತಂ ಯಂ ಸಹಾಯಮರ್ಥಾತ್ ಸತ್ಯಮಯಮ್ ಆತ್ಮಾನ್ತಂ ಪಿತುಃ ಸಮೀಪಾದ್ ಯುಷ್ಮಾಕಂ ಸಮೀಪೇ ಪ್ರೇಷಯಿಷ್ಯಾಮಿ ಸ ಆಗತ್ಯ ಮಯಿ ಪ್ರಮಾಣಂ ದಾಸ್ಯತಿ | 27 ಯೂಯಂ ಪ್ರಥಮಮಾರಭ್ಯ ಮಯಾ ಸಾರ್ಧಂ ತಿಷ್ಠಥ ತಸ್ಮಾದ್ಧೇತೋ ಯೂಯಮಪಿ ಪ್ರಮಾಣಂ ದಾಸ್ಯಥ |

16 ಯುಷ್ಮಾಕಂ ಯಥಾ ವಾಧಾ ನ ಜಾಯತೇ ತದರ್ಥಂ ಯುಷ್ಮಾನ್ ಏತಾನಿ ಸರ್ವವಾಕ್ಯಾನಿ ವ್ಯಾಹರಂ | 2 ಲೋಕಾ ಯುಷ್ಮಾನ್ ಭಜನಗೃಹೇಭ್ಯೋ ದೂರೀಕರಿಷ್ಯನ್ತಿ ತಥಾ ಯಸ್ಮಿನ್ ಸಮಯೇ ಯುಷ್ಮಾನ್ ಹತ್ವಾ ಈಶ್ವರಸ್ಯ ತುಷ್ಠಿ ಜನಕಂ ಕರ್ಮಾಕುರ್ಮ್ಯ ಇತಿ ಮಂಸ್ಯಂತೇ ಸ ಸಮಯ ಆಗಚ್ಯನ್ತಿ | 3 ತೇ ಪಿತರಂ ಮಾಞ್ಚ ನ ಜಾನನ್ತಿ, ತಸ್ಮಾದ್ ಯುಷ್ಮಾನ್ ಪ್ರತೀದ್ಯಶಮ್ ಆಚರಿಷ್ಯನ್ತಿ | 4 ಅತೋ ಹೇತಾಃ ಸಮಯೇ ಸಮುಪಸ್ಥಿತೇ ಯಥಾ ಮಮ ಕಥಾ ಯುಷ್ಮಾಕಂ ಮನಃಸುಃ ಸಮುಪತಿಷ್ಠತಿ ತದರ್ಥಂ

ಯುಷ್ಮಾಭ್ಯಮ್ ಏತಾಂ ಕಥಾಂ ಕಥಯಾಮಿ ಯುಷ್ಮಾಭಿಃ ಸಾರ್ಧಮ್ ಅಹಂ ತಿಷ್ಠನ್ ಪ್ರಥಮಂ ತಾಂ ಯುಷ್ಮಭ್ಯಂ ನಾಕಥಯಂ | 5 ಸಾಮ್ಪ್ರತಂ ಸ್ವಸ್ಯ ಪ್ರೇರಯಿತುಃ ಸಮೀಪಂ ಗಚ್ಛಾಮಿ ತಥಾಪಿ ತ್ವಂ ಕೃಗಚ್ಛಸಿ ಕಥಾಮೇತಾಂ ಯುಷ್ಮಾಕಂ ಕೋಪಿ ಮಾಂ ನ ಪೃಚ್ಛತಿ | 6 ಕಿನ್ನು ಮಯೋಕ್ತಾಭಿರಾಭಿಃ ಕಥಾಭಿ ಯೂರ್ಷ್ಮಾಕಮ್ ಅನ್ಯಃಕರಣಾನಿ ದುಃಖೇನ ಪೂರ್ಣಾನ್ಯಭವನ್ | 7 ತಥಾಪ್ಯಹಂ ಯಥಾರ್ಥಂ ಕಥಯಾಮಿ ಮಮ ಗಮನಂ ಯುಷ್ಮಾಕಂ ಹಿತಾರ್ಥಮೇವ, ಯತೋ ಹೇತೋ ಗಮನೇ ನ ಕೃತೇ ಸಹಾಯೋ ಯುಷ್ಮಾಕಂ ಸಮೀಪಂ ನಾಗಮಿಷ್ಯತಿ ಕಿನ್ನು ಯದಿ ಗಚ್ಛಾಮಿ ತರ್ಹಿ ಯುಷ್ಮಾಕಂ ಸಮೀಪೇ ತಂ ಪ್ರೇಷಯಿಷ್ಯಾಮಿ | 8 ತತಃ ಸ ಆಗತ್ಯ ಪಾಪಪುಣ್ಯದಕ್ಷೇಷು ಜಗತೋ ಲೋಕಾನಾಂ ಪ್ರಬೋಧಂ ಜನಯಿಷ್ಯತಿ | 9 ತೇ ಮಯಿ ನ ವಿಶ್ವಸನ್ತಿ ತಸ್ಮಾದ್ಧೇತೋಃ ಪಾಪಪ್ರಬೋಧಂ ಜನಯಿಷ್ಯತಿ | 10 ಯುಷ್ಮಾಕಮ್ ಅದೃಶ್ಯಃ ಸನ್ನಹಂ ಪಿತುಃ ಸಮೀಪಂ ಗಚ್ಛಾಮಿ ತಸ್ಮಾದ್ ಪುಣ್ಯೇ ಪ್ರಬೋಧಂ ಜನಯಿಷ್ಯತಿ | 11 ಏತಜ್ಜಗತೋಽಧಿಪತಿ ದರ್ಶಾನ್ವಾಂ ಪ್ರಾಪ್ನೋತಿ ತಸ್ಮಾದ್ ದಕ್ಷೇ ಪ್ರಬೋಧಂ ಜನಯಿಷ್ಯತಿ | 12 ಯುಷ್ಮಭ್ಯಂ ಕಥಯಿತುಂ ಮಮಾನೇಕಾಃ ಕಥಾ ಆಸತೇ, ತಾಃ ಕಥಾ ಇದಾನೀಂ ಯೂಯಂ ಸೋಠುಂ ನ ಶಕ್ವಥಃ | 13 ಕಿನ್ನು ಸತ್ಯಮಯ ಆತ್ಮಾ ಯದಾ ಸಮಾಗಮಿಷ್ಯತಿ ತದಾ ಸರ್ವಂ ಸತ್ಯಂ ಯುಷ್ಮಾನ್ ನೇಷ್ಯತಿ, ಸ ಸ್ವತಃ ಕಿಮಪಿ ನ ವದಿಷ್ಯತಿ ಕಿನ್ನು ಯಚ್ಛ್ರೋಷ್ಯತಿ ತದೇವ ಕಥಯಿತ್ವಾ ಭಾವಿಕಾರ್ಯಂ ಯುಷ್ಮಾನ್ ಜ್ಞಾಪಯಿಷ್ಯತಿ | 14 ಮಮ ಮಹಿಮಾನಂ ಪ್ರಕಾಶಯಿಷ್ಯತಿ ಯತೋ ಮದೀಯಾಂ ಕಥಾಂ ಗೃಹೀತ್ವಾ ಯುಷ್ಮಾನ್ ಬೋಧಯಿಷ್ಯತಿ | 15 ಪಿತು ಯರ್ಥದ್ ಆಸ್ತೇ ತತ್ ಸರ್ವಂ ಮಮ ತಸ್ಮಾದ್ ಕಾರಣಾದ್ ಅವಾದಿಷಂ ಸ ಮದೀಯಾಂ ಕಥಾಂ ಗೃಹೀತ್ವಾ ಯುಷ್ಮಾನ್ ಬೋಧಯಿಷ್ಯತಿ | 16 ಕಿಯತ್ಕಾಲಾತ್ ಪರಂ ಯೂಯಂ ಮಾಂ ದ್ರಷ್ಟುಂ ನ ಲಪ್ಸ್ಯಧ್ವೇ ಕಿನ್ನು ಕಿಯತ್ಕಾಲಾತ್ ಪರಂ ಪುನ ದ್ರಷ್ಟುಂ ಲಪ್ಸ್ಯಧ್ವೇ ಯತೋಹಂ ಪಿತುಃ ಸಮೀಪಂ ಗಚ್ಛಾಮಿ | 17 ತತಃ ಶಿಷ್ಯಾಣಾಂ ಕಿಯನ್ನೋ ಜನಾಃ ಪರಸ್ಪರಂ ವದಿತುಮ್ ಆರಭನ್, ಕಿಯತ್ಕಾಲಾತ್ ಪರಂ ಮಾಂ ದ್ರಷ್ಟುಂ ನ ಲಪ್ಸ್ಯಧ್ವೇ ಕಿನ್ನು ಕಿಯತ್ಕಾಲಾತ್ ಪರಂ ಪುನ ದ್ರಷ್ಟುಂ ಲಪ್ಸ್ಯಧ್ವೇ ಯತೋಹಂ ಪಿತುಃ ಸಮೀಪಂ ಗಚ್ಛಾಮಿ, ಇತಿ ಯದ್ ವಾಕ್ಯಮ್ ಆಯಂ ವದತಿ ತತ್ ಕಿಂ? 18 ತತಃ ಕಿಯತ್ಕಾಲಾತ್ ಪರಮ್ ಇತಿ ತಸ್ಯ ವಾಕ್ಯಂ ಕಿಂ? ತಸ್ಯ ವಾಕ್ಯಸ್ಯಾಭಿಪ್ರಾಯಂ ವಯಂ ಬೋಧ್ಯಂ ನ ಶಕ್ವಮಸ್ವೇತಿ | 19 ನಿಗದಿತೇ ಯೇಶುಸ್ತೇಷಾಂ ಪ್ರಶ್ನೇಚ್ಛಾಂ ಜ್ಞಾತ್ವಾ ತೇಭ್ಯೋಽಕಥಯತ್ ಕಿಯತ್ಕಾಲಾತ್ ಪರಂ ಮಾಂ ದ್ರಷ್ಟುಂ ನ ಲಪ್ಸ್ಯಧ್ವೇ, ಕಿನ್ನು ಕಿಯತ್ಕಾಲಾತ್ ಪರಂ ಪೂನ ದ್ರಷ್ಟುಂ ಲಪ್ಸ್ಯಧ್ವೇ, ಯಾಮಿಮಾಂ ಕಥಾಮಕಥಯಂ ತಸ್ಯಾ ಅಭಿಪ್ರಾಯಂ ಕಿಂ ಯೂಯಂ ಪರಸ್ಪರಂ ಮೃಗಯಧ್ವೇ? 20 ಯುಷ್ಮಾನಹಮ್ ಅತಿಯಥಾರ್ಥಂ ವದಾಮಿ ಯೂಯಂ ಕ್ರನ್ತಿಷ್ಯಥ ವಿಲಪಿಷ್ಯಥ ಚ, ಕಿನ್ನು ಜಗತೋ ಲೋಕಾ ಆನಂದಿಷ್ಯನ್ತಿ; ಯೂಯಂ ಶೋಕಾಕುಲಾ ಭವಿಷ್ಯಥ ಕಿನ್ನು ಶೋಕಾತ್ ಪರಂ ಆನಂದಯುಕ್ತಾ ಭವಿಷ್ಯಥ | 21 ಪ್ರಸವಕಾಲ ಉಪಸ್ಥಿತೇ ನಾರೀ ಯಥಾ ಪ್ರಸವವೇದನಯಾ ವ್ಯಾಕುಲಾ ಭವತಿ ಕಿನ್ನು ಪುತ್ರೇ ಭೂಮಿಷ್ಠೇ ಸತಿ ಮನುಷ್ಯೇಕೋ ಜನ್ಮನಾ ನರಲೋಕೇ ಪ್ರವಿಷ್ಟ ಇತ್ಯಾನನ್ತಾತ್ ತಸ್ಯಾಸ್ತತ್ಸರ್ವಂ ದುಃಖಂ ಮನಸಿ ನ ತಿಷ್ಠತಿ, 22 ತಥಾ ಯೂಯಮಪಿ ಸಾಮ್ಪ್ರತಂ ಶೋಕಾಕುಲಾ ಭವಥ ಕಿನ್ನು ಪುನರಪಿ ಯುಷ್ಮಭ್ಯಂ ದರ್ಶನಂ ದಾಸ್ಯಾಮಿ ತೇನ ಯುಷ್ಮಾಕಮ್ ಅನ್ಯಃಕರಣಾನಿ ಸಾನಂದಾನಿ ಭವಿಷ್ಯನ್ತಿ, ಯುಷ್ಮಾಕಂ ತಮ್ ಆನಂದಜ್ಞ ಕೋಪಿ ಹರ್ತುಂ ನ ಶಕ್ವತಿ | 23 ತಸ್ಮಿನ್ ದಿವಸೇ ಕಾಮಪಿ ಕಥಾಂ ಮಾಂ ನ ಪ್ರಕ್ಷ್ಯಥ | ಯುಷ್ಮಾನಹಮ್ ಅತಿಯಥಾರ್ಥಂ ವದಾಮಿ, ಮಮ ನಾಮ್ನಾ ಯತ್ ಕಿಚ್ಛಿದ್ ಪಿತರಂ ಯಾಚಿಷ್ಯಧ್ವೇ ತದೇವ ಸ ದಾಸ್ಯತಿ | 24 ಪೂರ್ವೇ ಮಮ ನಾಮ್ನಾ ಕಿಮಪಿ ನಾಯಾಚದ್ದಂ, ಯಾಚದ್ದಂ ತತಃ ಪ್ರಾಪ್ಸ್ಯಥ ತಸ್ಮಾದ್ ಯುಷ್ಮಾಕಂ ಸಮೂರ್ಣಾನನ್ನೋ ಜನಿಷ್ಯತೇ | 25 ಉಪಮಾಕಥಾಭಿಃ ಸರ್ವಾಣ್ಣೇತಾನಿ ಯುಷ್ಮಾನ್ ಜ್ಞಾಪಿತವಾನ್ ಕಿನ್ನು ಯಸ್ಮಿನ್ ಸಮಯೇ ಉಪಮಯಾ ನೋಕ್ತಾ ಪಿತುಃ ಕಥಾಂ ಸ್ಪಷ್ಟಂ ಜ್ಞಾಪಯಿಷ್ಯಾಮಿ ಸಮಯ ಏತಾದೃಶ ಆಗಚ್ಛತಿ | 26 ತದಾ ಮಮ ನಾಮ್ನಾ ಪ್ರಾರ್ಥಯಿಷ್ಯಧ್ವೇ ಽಹಂ ಯುಷ್ಮನ್ನಿಮಿತ್ತಂ ಪಿತರಂ ವಿನೇಷ್ಯೇ ಕಥಾಮಿಮಾಂ ನ ವದಾಮಿ; 27 ಯತೋ ಯೂಯಂ ಮಯಿ ಪ್ರೇಮ ಕುರುಥ, ತಥಾಹಮ್ ಈಶ್ವರಸ್ಯ ಸಮೀಪಾದ್ ಆಗತವಾನ್ ಇತ್ಯಪಿ ಪ್ರತೀಥ, ತಸ್ಮಾದ್ ಕಾರಣಾತ್ ಕಾರಣಾತ್ ಪಿತಾ ಸ್ವಯಂ ಯುಷ್ಮಾಸು ಪ್ರೀಯತೇ | 28 ಪಿತುಃ ಸಮೀಪಾಜ್ಜಬ್ದ್ ಆಗತೋಸ್ಮಿ ಜಗತ್ ಪರಿತ್ಯಜ್ಯ ಚ ಪುನರಪಿ ಪಿತುಃ ಸಮೀಪಂ ಗಚ್ಛಾಮಿ | 29 ತದಾ ಶಿಷ್ಯಾ ಅವದನ್, ಹೇ ಪ್ರಭೋ ಭವಾನ್ ಉಪಮಯಾ ನೋಕ್ತಾನ್ವನಾ ಸ್ಪಷ್ಟಂ ವದತಿ | 30 ಭವಾನ್ ಸರ್ವಜ್ಞಃ ಕೇನಚಿತ್ ಪ್ರಾಪ್ನೋ ಭವಿತುಮಪಿ ಭವತಃ ಪ್ರಯೋಜನಂ ನಾಸ್ತೀತ್ಯಧುನಾಸ್ಮಾಕಂ ಸ್ಥಿರಜ್ಞಾನಂ ಜಾತಂ ತಸ್ಮಾದ್ ಭವಾನ್ ಈಶ್ವರಸ್ಯ ಸಮೀಪಾದ್ ಆಗತವಾನ್ ಇತ್ಯತ್ರ ವಯಂ ವಿಶ್ವಸಿಮಃ | 31 ತತೋ ಯೇಶುಃ ಪ್ರತ್ಯವಾದೀದ್ ಇದಾನೀಂ ಕಿಂ ಯೂಯಂ ವಿಶ್ವಸಿಥ? 32 ಪಶ್ಯತ ಸರ್ವೇ ಯೂಯಂ ವಿಕೀರ್ಣಾಃ ಸನ್ನೋ ಮಾಮ್ ಏಕಾಕಿನಂ ಪೀರತ್ಯಜ್ಯ ಸ್ವಂ ಸ್ವಂ ಸ್ಥಾನಂ ಗಮಿಷ್ಯಥ, ಏತಾದೃಶಃ ಸಮಯ ಆಗಚ್ಛತಿ ವರಂ ಪ್ರಾಯೇಣೋಪಸ್ಥಿತವಾನ್; ತಥಾಪ್ಯಹಂ ನೈಕಾಕೀ ಭವಾಮಿ ಯತಃ ಪಿತಾ

ಮಯಾ ಸಾರ್ಥಮ್ ಆಸ್ತೇ | 33 ಯಥಾ ಮಯಾ ಯುಷ್ಮಾಕಂ ಶಾನ್ತಿ ಜಾರ್ಯತೇ ತದರ್ಥಮ್ ಏತಾಃ ಕಥಾ ಯುಷ್ಮಭ್ಯಮ್
ಅಚಕಥಂ; ಅಸ್ಮಿನ್ ಜಗತಿ ಯುಷ್ಮಾಕಂ ಕ್ಷೇಶೋ ಘಟಿಷ್ಯತೇ ಕಿನ್ತ್ವಕ್ಷೋಭಾ ಭವತ ಯತೋ ಮಯಾ ಜಗಜ್ಜಿತಂ |

17 ತತಃ ಪರಂ ಯೀಶುರೇತಾಃ ಕಥಾಃ ಕಥಯಿತ್ವಾ ಸ್ವರ್ಗಂ ವಿಲೋಕ್ಯೈತತ್ ಪ್ರಾರ್ಥಯತ್, ಹೇ ಪಿತಃ ಸಮಯ
ಲುಪಸ್ಥಿತವಾನ್; ಯಥಾ ತವ ಪುತ್ರಸ್ಯವ ಮಹಿಮಾನಂ ಪ್ರಕಾಶಯತಿ ತದರ್ಥಂ ತ್ವಂ ನಿಜಪುತ್ರಸ್ಯ ಮಹಿಮಾನಂ
ಪ್ರಕಾಶಯ | 2 ತ್ವಂ ಯೋಲ್ಲೋಕಾನ್ ತಸ್ಯ ಹಸ್ತೇ ಸಮರ್ಪಿತವಾನ್ ಸ ಯಥಾ ತೇಭ್ಯೋಽನನ್ತಾಯು ದರ್ದಾತಿ ತದರ್ಥಂ ತ್ವಂ
ಪ್ರಾಣಿಮಾತಾಣಾಮ್ ಅಧಿಪತಿತ್ವಭಾರಂ ತಸ್ಮೈ ದತ್ತವಾನ್ | (aiṅnios g166) 3 ಯಸ್ವಮ್ ಅದ್ವಿತೀಯಃ ಸತ್ಯ ಈಶ್ವರಸ್ವಯಾ
ಪ್ರೇರಿತಶ್ಚ ಯೀಶುಃ ಖ್ರೀಷ್ಣ ಏತಯೋರುಭಯೋಃ ಪರಿಚಯೇ ಪ್ರಾಪ್ತೇಽನನ್ತಾಯು ಭರ್ವತಿ | (aiṅnios g166) 4 ತ್ವಂ ಯಸ್ಯ
ಕರ್ಮಣೋ ಭಾರಂ ಮಹ್ಯಂ ದತ್ತವಾನ್, ತತ್ ಸಮನ್ತಂ ಕೃತ್ವಾ ಜಗತ್ಸ್ಮಿನ್ ತವ ಮಹಿಮಾನಂ ಪ್ರಾಕಾಶಯಂ | 5 ಅತಃಪಿ ಹೇ
ಪಿತ ಜಗತ್ಪ್ರವಿದ್ಯಮಾನೇ ತ್ವಯಾ ಸಹ ತಿಷ್ಠತೋ ಮಮ ಯೋ ಮಹಿಮಾಸೀತ್ ಸಮ್ಪ್ರತಿ ತವ ಸಮೀಪೇ ಮಾಂ ತಂ ಮಹಿಮಾನಂ
ಪ್ರಾಪಯ | 6 ಅನ್ಯಚ್ಚ ತ್ವಮ್ ಏತಜ್ಜಗತೋ ಯಾಲ್ಲೋಕಾನ್ ಮಹ್ಯಮ್ ಅದದಾ ಅಹಂ ತೇಭ್ಯಸ್ತವ ನಾಮ್ನಸ್ತತ್ತ್ವಜ್ಞಾನಮ್
ಅದದಾಂ, ತೇ ತವೈವಾಸನ್, ತ್ವಂ ತಾನ್ ಮಹ್ಯಮದದಾಃ, ತಸ್ಮಾತ್ತೇ ತವೋಪದೇಶಮ್ ಅಗೃಹ್ಣನ್ | 7 ತ್ವಂ ಮಹ್ಯಂ ಯತ್
ಕಿಚ್ಚಿದ್ ಅದದಾಸ್ತತ್ತ್ವಂ ತ್ವತ್ತೋ ಜಾಯತೇ ಇತ್ಯಧುನಾಜಾನನ್ | 8 ಮಹ್ಯಂ ಯಮುಪದೇಶಮ್ ಅದದಾ ಅಹಮಪಿ
ತೇಭ್ಯಸ್ತಮುಪದೇಶಮ್ ಅದದಾಂ ತೇಪಿ ತಮಗೃಹ್ಣನ್ ತ್ವತ್ತೋಹಂ ನಿರ್ಗತ್ಯ ತ್ವಯಾ ಪ್ರೇರಿತೋಭವಮ್ ಅತ್ರ ಚ ವ್ಯಶ್ವಸನ್ | 9
ತೇಷಾಮೇವ ನಿಮಿತ್ತಂ ಪ್ರಾರ್ಥಯೇಽಹಂ ಜಗತೋ ಲೋಕನಿಮಿತ್ತಂ ನ ಪ್ರಾರ್ಥಯೇ ಕಿನ್ತು ಯಾಲ್ಲೋಕಾನ್ ಮಹ್ಯಮ್
ಅದದಾಸ್ತೇಷಾಮೇವ ನಿಮಿತ್ತಂ ಪ್ರಾರ್ಥಯೇಽಹಂ ಯತಸ್ತೇ ತವೈವಾಸತೇ | 10 ಯೇ ಮಮ ತೇ ತವ ಯೇ ಚ ತವ ತೇ ಮಮ
ತಥಾ ತೈ ಮಮ ಮಹಿಮಾ ಪ್ರಕಾಶತೇ | 11 ಸಾಮ್ಪ್ರತಮ್ ಅಸ್ಮಿನ್ ಜಗತಿ ಮಮಾವಸ್ಥಿತೇಃ ಶೇಷಮ್ ಅಭವತ್ ಅಹಂ ತವ
ಸಮೀಪಂ ಗಚ್ಛಾಮಿ ಕಿನ್ತು ತೇ ಜಗತಿ ಸ್ಯಾಸ್ತು; ಹೇ ಪವಿತ್ರ ಪಿತರಾವಯೋ ಯಥೈಕತ್ವಮಾಸ್ತೇ ತಥಾ ತೇಷಾಮಪ್ಯೇಕತ್ವಂ
ಭವತಿ ತದರ್ಥಂ ಯಾಲ್ಲೋಕಾನ್ ಮಹ್ಯಮ್ ಅದದಾಸ್ತಾನ್ ಸ್ವನಾಮ್ನಾ ರಕ್ಷ | 12 ಯಾವನ್ತಿ ದಿನಾನಿ ಜಗತ್ಸ್ಮಿನ್ ತೈಃ
ಸಹಾಹಮಾಸಂ ತಾವನ್ತಿ ದಿನಾನಿ ತಾನ್ ತವ ನಾಮ್ನಾಹಂ ರಕ್ಷಿತವಾನ್; ಯಾಲ್ಲೋಕಾನ್ ಮಹ್ಯಮ್ ಅದದಾಸ್ತಾನ್ ಸರ್ವಾನ್
ಅಹಮರಕ್ಷಂ, ತೇಷಾಂ ಮಧ್ಯೇ ಕೇವಲಂ ವಿನಾಶಪಾತ್ರಂ ಹಾರಿತಂ ತೇನ ಧರ್ಮಪುಸ್ತಕಸ್ಯ ವಚನಂ ಪ್ರತ್ಯಕ್ಷಂ ಭವತಿ | 13
ಕಿನ್ತ್ವಧುನಾ ತವ ಸನ್ನಿಧಿಂ ಗಚ್ಛಾಮಿ ಮಯಾ ಯಥಾ ತೇಷಾಂ ಸಮ್ಪೂರ್ಣಾನನ್ನೋ ಭವತಿ ತದರ್ಥಮಹಂ ಜಗತಿ ತಿಷ್ಠನ್
ಏತಾಃ ಕಥಾ ಅಕಥಯಮ್ | 14 ತವೋಪದೇಶಂ ತೇಭ್ಯೋಽದದಾಂ ಜಗತಾ ಸಹ ಯಥಾ ಮಮ ಸಮ್ಯನ್ಯೋ ನಾಸ್ತಿ ತಥಾ
ಜಜತಾ ಸಹ ತೇಷಾಮಪಿ ಸಮ್ಯನ್ಯಾಭಾವಾತ್ ಜಗತೋ ಲೋಕಾಸ್ತಾನ್ ಋತೀಯನ್ತೇ | 15 ತ್ವಂ ಜಗತ್ಸ್ಮಾನ್ ಗೃಹಾಣೇತಿ ನ
ಪ್ರಾರ್ಥಯೇ ಕಿನ್ತ್ವಶ್ಚಭಾದ್ ರಕ್ಷೇತಿ ಪ್ರಾರ್ಥಯೇಹಮ್ | 16 ಅಹಂ ಯಥಾ ಜಗತ್ಸಮ್ಯನ್ಯೋಯೋ ನ ಭವಾಮಿ ತಥಾ ತೇಪಿ
ಜಗತ್ಸಮ್ಯನ್ಯೋಯಾ ನ ಭವನ್ತಿ | 17 ತವ ಸತ್ಯಕಥಯಾ ತಾನ್ ಪವಿತ್ರೀಕುರು ತವ ವಾಕ್ಯಮೇವ ಸತ್ಯಂ | 18 ತ್ವಂ ಯಥಾ ಮಾಂ
ಜಗತಿ ಪ್ರೈರಯಸ್ಥಥಾಹಮಪಿ ತಾನ್ ಜಗತಿ ಪ್ರೈರಯಂ | 19 ತೇಷಾಂ ಹಿತಾರ್ಥಂ ಯಥಾಹಂ ಸ್ಯಂ ಪವಿತ್ರೀಕರೋಮಿ ತಥಾ
ಸತ್ಯಕಥಯಾ ತೇಪಿ ಪವಿತ್ರೀಭವನ್ತು | 20 ಕೇವಲಂ ಏತೇಷಾಮರ್ಥೇ ಪ್ರಾರ್ಥಯೇಽಹಮ್ ಇತಿ ನ ಕಿನ್ತ್ವೇತೇಷಾಮುಪದೇಶೇನ
ಯೇ ಜನಾ ಮಯಿ ವಿಶ್ವಸಿಷ್ಯನ್ತೀ ತೇಷಾಮಪ್ಯರ್ಥೇ ಪ್ರಾರ್ಥಯೇಽಹಮ್ | 21 ಹೇ ಪಿತಸ್ತೇಷಾಂ ಸರ್ವೇಷಾಮ್ ಏಕತ್ವಂ
ಭವತು ತವ ಯಥಾ ಮಯಿ ಮಮ ಚ ಯಥಾ ತ್ವಯೈಕತ್ವಂ ತಥಾ ತೇಷಾಮಪ್ಯಾವಯೋರೇಕತ್ವಂ ಭವತು ತೇನ ತ್ವಂ ಮಾಂ
ಪ್ರೇರಿತವಾನ್ ಇತಿ ಜಗತೋ ಲೋಕಾಃ ಪ್ರತಿಯನ್ತು | 22 ಯಥಾವಯೋರೇಕತ್ವಂ ತಥಾ ತೇಷಾಮಪ್ಯೇಕತ್ವಂ ಭವತು ತೇಷ್ವಹಂ
ಮಯಿ ಚ ತ್ವಮ್ ಇತ್ಯಂ ತೇಷಾಂ ಸಮ್ಪೂರ್ಣಮೇಕತ್ವಂ ಭವತು, ತ್ವಂ ಪ್ರೇರಿತವಾನ್ ತ್ವಂ ಮಯಿ ಯಥಾ ಪ್ರೀಯಸೇ ಚ ತಥಾ
ತೇಷ್ವಪಿ ಪ್ರೀತವಾನ್ ಏತದ್ಧಥಾ ಜಗತೋ ಲೋಕಾ ಜಾನನ್ತಿ 23 ತದರ್ಥಂ ತ್ವಂ ಯಂ ಮಹಿಮಾನಂ ಮಹ್ಯಮ್ ಅದದಾಸ್ತಂ
ಮಹಿಮಾನಮ್ ಅಹಮಪಿ ತೇಭ್ಯೋ ದತ್ತವಾನ್ | 24 ಹೇ ಪಿತ ಜಗತ್ಸ್ಮಿನ್ ನಿರ್ಮಾಣಾತ್ ಪೂರ್ವಂ ಮಯಿ ಸ್ನೇಹಂ
ಕೃತ್ವಾ ಯಂ ಮಹಿಮಾನಂ ದತ್ತವಾನ್ ಮಮ ತಂ ಮಹಿಮಾನಂ ಯಥಾ ತೇ ಪಶ್ಯನ್ತಿ ತದರ್ಥಂ ಯಾಲ್ಲೋಕಾನ್ ಮಹ್ಯಂ
ದತ್ತವಾನ್ ಅಹಂ ಯತ್ರ ತಿಷ್ಠಾಮಿ ತೇಪಿ ಯಥಾ ತತ್ರ ತಿಷ್ಯನ್ತಿ ಮಮೈಷಾ ವಾ ಇತ್ಯು | 25 ಹೇ ಯಥಾರ್ಥಕ ಪಿತ ಜಗತ್ಸ್ಮಿನ್
ಲೋಕೈಸ್ತ್ವಯುಚ್ಛಾತೇಪಿ ತ್ವಾಮಹಂ ಜಾನೇ ತ್ವಂ ಮಾಂ ಪ್ರೇರಿತವಾನ್ ಇತೀಮೇ ಶಿಷ್ಯಾ ಜಾನನ್ತಿ | 26 ಯಥಾಹಂ ತೇಷು

ತಿಷ್ಠಾಮಿ ತಥಾ ಮಯಿ ಯೇನ ಪ್ರೇಮ್ನಾ ಪ್ರೇಮಾಕರೋಸ್ತತ್ ತೇಷು ತಿಷ್ಠತಿ ತದರ್ಥಂ ತವ ನಾಮಾಹಂ ತಾನ್ ಜ್ಞಾಪಿತವಾನ್ ಪುನರಪಿ ಜ್ಞಾಪಯಿಷ್ಯಾಮಿ |

18 ತಾಃ ಕಥಾಃ ಕಥಯಿತ್ವಾ ಯೀಶುಃ ಶಿಷ್ಯಾನಾದಾಯ ಕಿದ್ರೋನ್ನಾಮಕಂ ಸ್ರೋತ ಉತ್ತೀರ್ಯ್ ಶಿಷ್ಯೈಃ ಸಹ ತತ್ರತ್ಯೋದ್ಧಾನಂ ಪ್ರಾವಿಶತ್ | 2 ಕಿನ್ನು ವಿಶ್ವಾಸಫಾತಿಯಿಹೂದಾಸ್ತತ್ ಸ್ಥಾನಂ ಪರಿಚೇಯತೇ ಯತೋ ಯೀಶುಃ ಶಿಷ್ಯೈಃ ಸಾರ್ಧಂ ಕದಾಚಿತ್ ತತ್ ಸ್ಥಾನಮ್ ಅಗಚ್ಛತ್ | 3 ತದಾ ಸ ಯಿಹೂದಾಃ ಸೈನ್ಯಗಣಂ ಪ್ರಧಾನಯಾಜಕಾನಾಂ ಫಿರೂಶಿನಾಞ್ ಪದಾತಿಗಣಞ್ ಗೃಹೀತ್ವಾ ಪ್ರದೀಪಾನ್ ಉಲ್ಕಾನ್ ಅಸ್ತ್ರಾಣಿ ಚಾದಾಯ ತಸ್ಮಿನ್ ಸ್ಥಾನ ಉಪಸ್ಥಿತವಾನ್ | 4 ಸ್ತಂ ಪ್ರತಿ ಯದ್ ಘಟಿಷ್ಯತೇ ತಜ್ಞಾತ್ವಾ ಯೀಶುರಗ್ರೇಸರಃ ಸನ್ ತಾನಪ್ಯಚ್ಛತ್ ಕಂ ಗವೇಷಯಥ್? 5 ತೇ ಪ್ರತ್ಯವದನ್, ನಾಸರತೀಯಂ ಯೀಶುಂ; ತತೋ ಯೀಶುರವಾದೀದ್ ಅಹಮೇವ ಸಃ; ತೈಃ ಸಹ ವಿಶ್ವಾಸಫಾತೀ ಯಿಹೂದಾಶ್ಚಾತಿಷ್ಠತ್ | 6 ತದಾಹಮೇವ ಸ ತಸ್ಮೈತಾಂ ಕಥಾಂ ಶ್ರುತ್ವೈವ ತೇ ಪಶ್ಚಾದೇತ್ಯ ಭೂಮೌ ಪತಿತಾಃ | 7 ತತೋ ಯೀಶುಃ ಪುನರಪಿ ಪೃಷ್ಠವಾನ್ ಕಂ ಗವೇಷಯಥ್? ತತಸ್ತೇ ಪ್ರತ್ಯವದನ್ ನಾಸರತೀಯಂ ಯೀಶುಂ | 8 ತದಾ ಯೀಶುಃ ಪ್ರತ್ಯುದಿತವಾನ್ ಅಹಮೇವ ಸ ಇಮಾಂ ಕಥಾಮಚಕಥಮ್; ಯದಿ ಮಾಮನ್ವಿಚ್ಛಥ್ ತರ್ಹೀಮಾನ್ ಗಂತುಂ ಮಾ ವಾರಯತ | 9 ಇತ್ಥಂ ಭೂತೇ ಮಹ್ಯಂ ಯಾಲೋಕಾನ್ ಅದದಾಸ್ತೇಷಾಮ್ ಏಕಮಪಿ ನಾಹಾರಯಮ್ ಇಮಾಂ ಯಾಂ ಕಥಾಂ ಸ ಸ್ವಯಮಕಥಯತ್ ಸಾ ಕಥಾ ಸಫಲಾ ಜಾತಾ | 10 ತದಾ ಶಿಮೋನ್ವಿತರಸ್ಯ ನಿಕಟೇ ಖಜ್ಜಿಲ್ಲಿತೇಃ ಸ ತಂ ನಿಷ್ಕೋಷಂ ಕೃತ್ವಾ ಮಹಾಯಾಜಕಸ್ಯ ಮಾಲ್ಪನಾಮಾನಂ ದಾಸಮ್ ಅಹತ್ಯ ತಸ್ಯ ದಕ್ಷಿಣಕರ್ಣಂ ಛಿನ್ನವಾನ್ | 11 ತತೋ ಯೀಶುಃ ಪಿತರಮ್ ಅವದತ್, ಖಜ್ಜಿಂ ಕೋಷೇ ಸ್ಥಾಪಯ ಮಮ ಪಿತಾ ಮಹ್ಯಂ ಪಾತುಂ ಯಂ ಕಂಸಮ್ ಅದದಾತ್ ತೇನಾಹಂ ಕಿಂ ನ ಪಾಸ್ತಾಮಿ? 12 ತದಾ ಸೈನ್ಯಗಣಃ ಸೇನಾಪತಿ ಯಿಹೂದೀಯಾನಾಂ ಪದಾತಯಶ್ಚ ಯೀಶುಂ ಘೃತ್ವಾ ಬದ್ಧ್ವಾ ಹಾನನ್ನಾಮ್ನಃ ಕಿಯಫಾಃ ಶ್ವಶುರಸ್ಯ ಸಮೀಪಂ ಪ್ರಥಮಮ್ ಅನಯನ್ | 13 ಸ ಕಿಯಫಾಸ್ತಸ್ಮಿನ್ ವತ್ರೇ ಮಹಾಯಾಜಕತ್ವದೇ ನಿಯುಕ್ತಃ 14 ಸನ್ ಸಾಧಾರಣಲೋಕಾನಾಂ ಮಜ್ಜಲಾರ್ಥಮ್ ಏಕಜನಸ್ಯ ಮರಣಮುಚಿತಮ್ ಇತಿ ಯಿಹೂದೀಯೈಃ ಸಾರ್ಧಮ್ ಅಮನ್ತ್ರಯತ್ | 15 ತದಾ ಶಿಮೋನ್ವಿತರೋನ್ಯೈಕಶಿಷ್ಯಶ್ಚ ಯೀಶೋಃ ಪಶ್ಚಾದ್ ಅಗಚ್ಛತಾಂ ತಸ್ಯಾನ್ವಶಿಷ್ಯಸ್ಯ ಮಹಾಯಾಜಕೇನ ಪರಿಚಿತತ್ವಾತ್ ಸ ಯೀಶುನಾ ಸಹ ಮಹಾಯಾಜಕಸ್ಯಾಟ್ಪಿಲಿಕಾಂ ಪ್ರಾವಿಶತ್ | 16 ಕಿನ್ನು ಪಿತರೋ ಬಹಿದ್ವಾರ್ಸ್ಯ ಸಮೀಪೇಽತಿಷ್ಠದ್ ಅತಏವ ಮಹಾಯಾಜಕೇನ ಪರಿಚಿತಃ ಸ ಶಿಷ್ಯಃ ಪುನರ್ಬಹಿಗತ್ವಾ ದೌವಾಯಿಕಾಯೈ ಕಥಯಿತ್ವಾ ಪಿತರಮ್ ಅಭ್ಯನ್ತರಮ್ ಅನಯತ್ | 17 ತದಾ ಸ ದ್ವಾರರಕ್ಷಿಕಾ ಪಿತರಮ್ ಅವದತ್ ತ್ವಂ ಕಿಂ ನ ತಸ್ಯ ಮಾನವಸ್ಯ ಶಿಷ್ಯಃ? ತತಃ ಸೋವದದ್ ಅಹಂ ನ ಭವಾಮಿ | 18 ತತಃ ಪರಂ ಯತ್ಸ್ಥಾನೇ ದಾಸಾಃ ಪದಾತಯಶ್ಚ ಶೀತಹೇತೋರಜ್ಜಾರೈ ವರ್ಷಿಂ ಪ್ರಜ್ವಲ್ಯ ತಾಪಂ ಸೇವಿತವನ್ತಸ್ತತ್ಸ್ಥಾನೇ ಪಿತರಸ್ವಿಷ್ಯನ್ ತೈಃ ಸಹ ವಕ್ಷಿತಾಪಂ ಸೇವಿತಮ್ ಆರಭತ | 19 ತದಾ ಶಿಷ್ಯೇಷೂಪದೇಶೇ ಚ ಮಹಾಯಾಜಕೇನ ಯೀಶುಃ ಪೃಷ್ಠಃ 20 ಸನ್ ಪ್ರತ್ಯುಕ್ತವಾನ್ ಸರ್ವಲೋಕಾನಾಂ ಸಮಕ್ಷಂ ಕಥಾಮಕಥಯಂ ಗುಪ್ತಂ ಕಾಮಪಿ ಕಥಾಂ ನ ಕಥಯಿತ್ವಾ ಯತ್ ಸ್ಥಾನಂ ಯಿಹೂದೀಯಾಃ ಸತತಂ ಗಚ್ಛಂತಿ ತತ್ರ ಭಜನಗೇಹೇ ಮನ್ದಿರೇ ಚಾಶಿಕ್ಷಯಂ | 21 ಮತ್ತಃ ಕುತಃ ಪೃಚ್ಛಸಿ? ಯೇ ಜನಾ ಮದುಪದೇಶಮ್ ಅಶ್ರಣ್ಣನ್ ತಾನೇವ ಪೃಚ್ಛ ಯದ್ಯದ್ ಅವದಂ ತೇ ತತ್ ಜಾನಿಸ್ತ | 22 ತದೇತ್ಥಂ ಪ್ರತ್ಯುದಿತತ್ವಾತ್ ನಿಕಟಸ್ಥಪದಾತಿ ಯೀಶುಂ ಚಪೇಟೇನಾಹತ್ಯ ವ್ಯಾಹರತ್ ಮಹಾಯಾಜಕಮ್ ಏವಂ ಪ್ರತಿವದಸಿ? 23 ತತೋ ಯೀಶುಃ ಪ್ರತಿಗದಿತವಾನ್ ಯದ್ಧಯಧಾರ್ಥಮ್ ಅಚಕಥಂ ತರ್ಹಿ ತಸ್ಯಾಯಧಾರ್ಥಸ್ಯ ಪ್ರಮಾಣಂ ದೇಹಿ, ಕಿನ್ನು ಯದಿ ಯಧಾರ್ಥಂ ತರ್ಹಿ ಕುತೋ ಹೇತೋ ಮಾರ್ಗಮ್ ಅತಾಡಯಃ? 24 ಪೂರ್ವಂ ಹಾನನ್ ಸಬನ್ಧನಂ ತಂ ಕಿಯಫಾಮಹಾಯಾಜಕಸ್ಯ ಸಮೀಪಂ ಪ್ರೈಷಯತ್ | 25 ಶಿಮೋನ್ವಿತರಸ್ವಿಷ್ಯನ್ ವಕ್ಷಿತಾಪಂ ಸೇವತೇ, ಏತಸ್ಮಿನ್ ಸಮಯೇ ಕಿಯನ್ತಸ್ತಮ್ ಅಪ್ಯಚ್ಛನ್ ತ್ವಂ ಕಿಮ್ ಏತಸ್ಯ ಜನಸ್ಯ ಶಿಷ್ಯೋ ನ? ತತಃ ಸೋಪಹ್ಯುತ್ಯಾಬುವೀದ್ ಅಹಂ ನ ಭವಾಮಿ | 26 ತದಾ ಮಹಾಯಾಜಕಸ್ಯ ಯಸ್ಯ ದಾಸಸ್ಯ ಪಿತರಃ ಕರ್ಣಮಚ್ಛಿನ್ತತ್ ತಸ್ಯ ಕುಟುಮ್ನಃ ಪ್ರತ್ಯುದಿತವಾನ್ ಉದ್ಯಾನೇ ತೇನ ಸಹ ತಿಷ್ಠಂತಂ ತ್ವಾಂ ಕಿಂ ನಾಪಶ್ಯಂ? 27 ಕಿನ್ನು ಪಿತರಃ ಪುನರಪಹ್ಯುತ್ಯ ಕಥಿತವಾನ್; ತದಾನೀಂ ಕುಕ್ಕುಟೋಽರೌತ್ | 28 ತದನನ್ತರಂ ಪ್ರತ್ಯೂಷೇ ತೇ ಕಿಯಫಾಗ್ಹಾದ್ ಅಧಿಪತೇ ಗೃಹಂ ಯೀಶುಮ್ ಅನಯನ್ ಕಿನ್ನು ಯಸ್ಮಿನ್ ಅಶುಚಿತ್ಯೇ ಜಾತೇ ತೈ ನಿಫಸ್ತಾರೋತ್ಸವೇ ನ ಭೋಕ್ತವ್ಯಂ, ತಸ್ಯ ಭಯಾದ್ ಯಿಹೂದೀಯಾಸ್ತದ್ಗೃಹಂ ನಾವಿಶನ್ | 29 ಅಪರಂ ಪೀಲಾತೋ ಬಹಿರಾಗತ್ಯ ತಾನ್ ಪೃಷ್ಠವಾನ್ ಏತಸ್ಯ ಮನುಷ್ಯಸ್ಯ ಕಂ ದೋಷಂ ವದಥ್? 30 ತದಾ ತೇ ಪೇತ್ಯವದನ್ ದುಷ್ಕರ್ಮಕಾರಿಣಿ ನ ಸತಿ ಭವತಃ ಸಮೀಪೇ ನೈನಂ ಸಮಾರ್ಪಯಿಷ್ಯಾಮಃ | 31 ತತಃ ಪೀಲಾತೋಽವದದ್ ಯೂಯಮೇನಂ ಗೃಹೀತ್ವಾ ಸ್ವೇಷಾಂ

ವ್ಯವಸ್ಥೆಯಾ ವಿಚಾರಯತ | ತದಾ ಯಿಹೂದೀಯಾಃ ಪ್ರತ್ಯವದನ್ ಕಸ್ಯಾಪಿ ಮನುಷ್ಯಸ್ಯ ಪ್ರಾಣದಣ್ಣಂ ಕರ್ತುಂ ನಾಸ್ಮಾಕಮ್ ಅಧಿಕಾರೋಽಸ್ತಿ | 32 ಏವಂ ಸತಿ ಯೀಶುಃ ಸ್ವಸ್ಯ ಮೃತ್ಯೌ ಯಾಂ ಕಥಾಂ ಕಥಿತವಾನ್ ಸಾ ಸಫಲಾಭವತ್ | 33 ತದನನ್ತರಂ ಪೀಲಾತಃ ಪುನರಪಿ ತದ್ ರಾಜಗೃಹಂ ಗತ್ವಾ ಯೀಶುಮಾಹೂಯ ಪೃಷ್ಟವಾನ್ ತ್ವಂ ಕಿಂ ಯಿಹೂದೀಯಾನಾಂ ರಾಜಾ? 34 ಯೀಶುಃ ಪ್ರತ್ಯವದತ್ ತ್ವಮ್ ಏತಾಂ ಕಥಾಂ ಸ್ವತಃ ಕಥಯಸಿ ಕಿಮನ್ಯಃ ಕಶ್ಚಿನ್ ಮಯಿ ಕಥಿತವಾನ್? 35 ಪೀಲಾತೋಽವದದ್ ಅಹಂ ಕಿಂ ಯಿಹೂದೀಯಃ? ತವ ಸ್ವದೇಶೀಯಾ ವಿಶೇಷತಃ ಪ್ರಧಾನಯಾಜಕಾ ಮಮ ನಿಕಟೇ ತ್ವಾಂ ಸಮಾರ್ಪಯನ, ತ್ವಂ ಕಿಂ ಕೃತವಾನ್? 36 ಯೀಶುಃ ಪ್ರತ್ಯವದತ್ ಮಮ ರಾಜ್ಯಮ್ ಏತಜ್ಜಗತ್ಸಮ್ನ್ವೀಯಂ ನ ಭವತಿ ಯದಿ ಮಮ ರಾಜ್ಯಂ ಜಗತ್ಸಮ್ನ್ವೀಯಮ್ ಅಭವಿಷ್ಯತ್ ತರ್ಹಿ ಯಿಹೂದೀಯಾನಾಂ ಹಸ್ತೇಷು ಯಥಾ ಸಮರ್ಪಿತೋ ನಾಭವಂ ತದರ್ಥಂ ಮಮ ಸೇವಕಾ ಅಯೋತ್ಸ್ಯನ್ ಕಿನ್ನು ಮಮ ರಾಜ್ಯಮ್ ಏಹಿಕಂ ನ | 37 ತದಾ ಪೀಲಾತಃ ಕಥಿತವಾನ್, ತರ್ಹಿ ತ್ವಂ ರಾಜಾ ಭವಸಿ? ಯೀಶುಃ ಪ್ರತ್ಯುಕ್ತವಾನ್ ತ್ವಂ ಸತ್ಯಂ ಕಥಯಸಿ, ರಾಜಾಹಂ ಭವಾಮಿ; ಸತ್ಯತಾಯಾಂ ಸಾಕ್ಷ್ಯಂ ದಾತುಂ ಜನಿಂ ಗೃಹೀತ್ವಾ ಜಗತ್ಸ್ಮಿನ್ ಅವತೀರ್ಣವಾನ್, ತಸ್ಮಾತ್ ಸತ್ಯಧರ್ಮಪಕ್ಷಪಾತಿನೋ ಮಮ ಕಥಾಂ ಶ್ರುಣ್ವನ್ತಿ | 38 ತದಾ ಸತ್ಯಂ ಕಿಂ? ಏತಾಂ ಕಥಾಂ ಪಷ್ಟ್ವಾ ಪೀಲಾತಃ ಪುನರಪಿ ಬಹಿರ್ಗತ್ವಾ ಯಿಹೂದೀಯಾನ್ ಅಭಾಷತ, ಅಹಂ ತಸ್ಯ ಕಮಪ್ಯಪರಾಧಂ ನ ಪ್ರಾಪ್ನೋಮಿ | 39 ನಿಸ್ತಾರೋತ್ಸವಸಮಯೇ ಯುಷ್ಮಾಭಿರಭಿರುಚಿತ ಏಕೋ ಜನೋ ಮಯಾ ಮೋಚಯಿತವ್ಯ ಏಷಾ ಯುಷ್ಮಾಕಂ ರೀತಿರಸ್ತಿ, ಅತಏವ ಯುಷ್ಮಾಕಂ ನಿಕಟೇ ಯಿಹೂದೀಯಾನಾಂ ರಾಜಾನಂ ಕಿಂ ಮೋಚಯಾಮಿ, ಯುಷ್ಮಾಕಮ್ ಇಚ್ಛಾ ಕಾ? 40 ತದಾ ತೇ ಸರ್ವೇ ರುವನ್ನೋ ವ್ಯಾಹರನ್ ಏನಂ ಮಾನುಷಂ ನಹಿ ಬರಬ್ಬಾಂ ಮೋಚಯ | ಕಿನ್ನು ಸ ಬರಬ್ಬಾ ದಸ್ಯುರಾಸೀತ್ |

19 ಪೀಲಾತೋ ಯೀಶುಮ್ ಆನೀಯ ಕಶಯಾ ಪ್ರಾಹಾರಯತ್ | 2 ಪಶ್ಚಾತ್ ಸೇನಾಗಣಃ ಕಣ್ಣಕನಿರ್ಮಿತಂ ಮುಕುಟಂ ತಸ್ಯ ಮಸ್ತಕೇ ಸಮರ್ಪ್ಯ ವಾರ್ತಾಕೀರ್ವಣಂ ರಾಜಪರಿಚ್ಛದಂ ಪರಿಧಾಪ್ಯ, 3 ಹೇ ಯಿಹೂದೀಯಾನಾಂ ರಾಜನ್ ನಮಸ್ಕಾರ ಇತ್ಯುಕ್ತ್ವಾ ತಂ ಚೇಟೀಟೀನಾಹನ್ಯಮ್ ಆರಭತ | 4 ತದಾ ಪೀಲಾತಃ ಪುನರಪಿ ಬಹಿರ್ಗತ್ವಾ ಲೋಕಾನ್ ಅವದತ್, ಅಸ್ಯ ಕಮಪ್ಯಪರಾಧಂ ನ ಲಭೇಽಹಂ, ಪಶ್ಯತ ತದ್ ಯುಷ್ಮಾನ್ ಜ್ಞಾಪಯಿತುಂ ಯುಷ್ಮಾಕಂ ಸನ್ನಿಧೌ ಬಹಿರೇನಮ್ ಆನಯಾಮಿ | 5 ತತಃ ಪರಂ ಯೀಶುಃ ಕಣ್ಣಕಮುಕುಟವಾನ್ ವಾರ್ತಾಕೀರ್ವಣವಸನವಾಂಶ್ಚ ಬಹಿರಾಗಚ್ಛತ್ | ತತಃ ಪೀಲಾತ ಉಕ್ತವಾನ್ ಏನಂ ಮನುಷ್ಯಂ ಪಶ್ಯತ | 6 ತದಾ ಪ್ರಧಾನಯಾಜಕಾಃ ಪದಾತಯಶ್ಚ ತಂ ದೃಷ್ಟ್ವಾ ಏನಂ ಕ್ರುಶೇ ವಿಧ, ಏನಂ ಕ್ರುಶೇ ವಿಧ, ಇತ್ಯುಕ್ತ್ವಾ ರವಿತುಂ ಆರಭನ್ | ತತಃ ಪೀಲಾತಃ ಕಥಿತವಾನ್ ಯೂಯಂ ಸ್ವಯಮ್ ಏನಂ ನೀತ್ವಾ ಕ್ರುಶೇ ವಿಧತ, ಅಹಮ್ ಏತಸ್ಯ ಕಮಪ್ಯಪರಾಧಂ ನ ಪ್ರಾಪ್ತವಾನ್ | 7 ಯಿಹೂದೀಯಾಃ ಪ್ರತ್ಯವದನ್ ಅಸ್ಮಾಕಂ ಯಾ ವ್ಯವಸ್ಥಾಸೇ ತದನುಸಾರೇಣಾಸ್ಯ ಪ್ರಾಣಹನನಮ್ ಉಚಿತಂ ಯತೋಯಂ ಸ್ವಮ್ ಈಶ್ವರಸ್ಯ ಪುತ್ರಮವದತ್ | 8 ಪೀಲಾತ ಇಮಾಂ ಕಥಾಂ ಶ್ರುತ್ವಾ ಮಹಾತ್ಮಾಸಯುಕ್ತಃ 9 ಸನ್ ಪುನರಪಿ ರಾಜಗೃಹ ಆಗತ್ಯ ಯೀಶುಂ ಪೃಷ್ಟವಾನ್ ತ್ವಂ ಕುತ್ರತ್ಯೋ ಲೋಕಃ? ಕಿನ್ನು ಯೀಶಸ್ಯ ಕಿಮಪಿ ಪ್ರತ್ಯುತ್ತರಂ ನಾವದತ್ | 10 ತತಃ ಪೀಲಾತ್ ಕಥಿತವಾನ್ ತ್ವಂ ಕಿಂ ಮಯಾ ಸಾರ್ಧಂ ನ ಸಂಲಪಿಷ್ಯಸಿ? ತ್ವಾಂ ಕ್ರುಶೇ ವೇಧಿತುಂ ವಾ ಮೋಚಯಿತುಂ ಶಕ್ತಿ ಮಮಾಸೇ ಇತಿ ಕಿಂ ತ್ವಂ ನ ಜಾನಾಸಿ? ತದಾ ಯೀಶುಃ ಪ್ರತ್ಯವದದ್ ಈಶ್ವರೇಣಾದಂ ಮಮೋಪರಿ ತವ ಕಿಮಪ್ಯಧಿಪತಿತ್ವಂ ನ ವಿದ್ಯತೇ, ತಥಾಪಿ ಯೋ ಜನೋ ಮಾಂ ತವ ಹಸ್ತೇ ಸಮಾರ್ಪಯತ್ ತಸ್ಯ ಮಹಾಪಾತಕಂ ಜಾತಮ್ | 11 ತದಾ ಯೀಶುಃ ಪ್ರತ್ಯವದದ್ ಈಶ್ವರೇಣಾದತ್ತಂ ಮಮೋಪರಿ ತವ ಕಿಮಪ್ಯಧಿಪತಿತ್ವಂ ನ ವಿದ್ಯತೇ, ತಥಾಪಿ ಯೋ ಜನೋ ಮಾಂ ತವ ಹಸ್ತೇ ಸಮಾರ್ಪಯತ್ ತಸ್ಯ ಮಹಾಪಾತಕಂ ಜಾತಮ್ | 12 ತದಾರಭ್ಯ ಪೀಲಾತಸ್ತಂ ಮೋಚಯಿತುಂ ಚೇಷ್ಟಿತವಾನ್ ಕಿನ್ನು ಯಿಹೂದೀಯಾ ರುವನ್ನೋ ವ್ಯಾಹರನ್ ಯದೀಮಂ ಮಾನವಂ ತ್ಯಜಸಿ ತರ್ಹಿ ತ್ವಂ ಕೈಸರಸ್ಯ ಮಿತ್ರಂ ನ ಭವಸಿ, ಯೋ ಜನಃ ಸ್ವಂ ರಾಜಾನಂ ವಕ್ತಿ ಸಏವ ಕೈಮರಸ್ಯ ವಿರುದ್ಧಾಂ ಕಥಾಂ ಕಥಯತಿ | 13 ಏತಾಂ ಕಥಾಂ ಶ್ರುತ್ವಾ ಪೀಲಾತೋ ಯೀಶುಂ ಬಹಿರಾನೀಯ ನಿಸ್ತಾರೋತ್ಸವಸ್ಯ ಆಸಾದನದಿನಸ್ಯ ದ್ವಿತೀಯಪ್ರಹರಾತ್ ಪೂರ್ವಂ ಪ್ರಸ್ತರಬನ್ಧನನಾಮ್ನಿ ಸ್ಥಾನೇ ಽರ್ಥಾತ್ ಇಬ್ರೀಯಭಾಷಯಾ ಯದ್ ಗಬ್ಬಿಥಾ ಕಥ್ಯತೇ ತಸ್ಮಿನ್ ಸ್ಥಾನೇ ವಿಚಾರಾಸನ ಉಪಾವಿಶತ್ | 14 ಅನನ್ತರಂ ಪೀಲಾತೋ ಯಿಹೂದೀಯಾನ್ ಅವದತ್, ಯುಷ್ಮಾಕಂ ರಾಜಾನಂ ಪಶ್ಯತ | 15 ಕಿನ್ನು ಏನಂ ದೂರೀಕುರು, ಏನಂ ದೂರೀಕುರು, ಏನಂ ಕ್ರುಶೇ ವಿಧ, ಇತಿ ಕಥಾಂ ಕಥಯಿತ್ವಾ ತೇ ರವಿತುಮ್ ಆರಭನ್; ತದಾ ಪೀಲಾತಃ ಕಥಿತವಾನ್ ಯುಷ್ಮಾಕಂ ರಾಜಾನಂ ಕಿಂ ಕ್ರುಶೇ ವೇಧಿಷ್ಯಾಮಿ? ಪ್ರಧಾನಯಾಜಕಾ ಉತ್ತರಮ್ ಅವದನ್ ಕೈಸರಂ ವಿನಾ ಕೋಪಿ ರಾಜಾಸ್ಮಾಕಂ ನಾಸ್ತಿ | 16 ತತಃ ಪೀಲಾತೋ ಯೀಶುಂ ಕ್ರುಶೇ ವೇಧಿತುಂ ತೇಷಾಂ ಹಸ್ತೇಷು

ಸಮಾರ್ಪಯತ್, ತತಸ್ತೇ ತಂ ಧೃತ್ವಾ ನೀತವನ್ತಃ | 17 ತತಃ ಪರಂ ಯೀಶುಃ ಕೃಶಂ ವಹನ್ ಶಿರಃಕಪಾಲಮ್ ಅರ್ಥಾದ್ ಯದ್ ಇಬ್ರೀಯಭಾಷಯಾ ಗುಲ್ಲಂತಾಂ ವದಂತಿ ತಸ್ಮಿನ್ ಸ್ಥಾನ ಉಪಸ್ಥಿತಃ | 18 ತತಸ್ತೇ ಮಧ್ಯಸ್ಥಾನೇ ತಂ ತಸ್ಮೋಭಯಪಾರ್ಶ್ವೇ ದ್ವಾವಪರೌ ಕ್ರಶೇಽವಿಧನ್ | 19 ಅಪರಮ್ ಏಷ ಯಿಹೂದೀಯಾನಾಂ ರಾಜಾ ನಾಸರತೀಯಯೀಶುಃ, ಇತಿ ವಿಜ್ಞಾಪನಂ ಲಿಖಿತ್ವಾ ಪೀಲಾತಸ್ತಸ್ಯ ಕೃಶೋಪರಿ ಸಮಯೋಜಯತ್ | 20 ಸಾ ಲಿಪಿಃ ಇಬ್ರೀಯಯೂನಾನೀಯರೋಮೀಯಭಾಷಾಭಿ ಲಿಖಿತಾ; ಯೀಶೋಃ ಕೃಶವೇಧನಸ್ಥಾನಂ ನಗರಸ್ಯ ಸಮೀಪಂ, ತಸ್ಮಾದ್ ಬಹವೋ ಯಿಹೂದೀಯಾಸ್ತಾಂ ಪಠಿತುಮ್ ಆರಭನ್ತ | 21 ಯಿಹೂದೀಯಾನಾಂ ಪ್ರಧಾನಯಾಜಕಾಃ ಪೀಲಾತಮಿತಿ ನೈವೇದಯನ್ ಯಿಹೂದೀಯಾನಾಂ ರಾಜೇತಿ ವಾಕ್ಯಂ ನ ಕಿನ್ನು ಏಷ ಸ್ವಂ ಯಿಹೂದೀಯಾನಾಂ ರಾಜಾನಮ್ ಅವದದ್ ಇತ್ಥಂ ಲಿಖತು | 22 ತತಃ ಪೀಲಾತ ಉತ್ತರಂ ದತ್ತವಾನ್ ಯಲ್ಲೇಖನೀಯಂ ತಲ್ಲಿಖಿತವಾನ್ | 23 ಇತ್ಥಂ ಸೇನಾಗಣೋ ಯೀಶುಂ ಕೃಶೇ ವಿಧಿತ್ವಾ ತಸ್ಯ ಪರಿಧೇಯವಸ್ತ್ರಂ ಚತುರೋ ಭಾಗಾನ್ ಕೃತ್ವಾ ಏಕೈಕಸೇನಾ ಏಕೈಕಭಾಗಮ್ ಅಗೃಹ್ಣತ್ ತಸ್ಮೋತ್ತರೀಯವಸ್ತ್ರಇಚ್ಛಾಗೃಹ್ಣತ್ | ಕಿನ್ನೂತ್ತರೀಯವಸ್ತ್ರಂ ಸೂಚಿಸೇವನಂ ವಿನಾ ಸರ್ವಮ್ ಊತಂ | 24 ತಸ್ಮಾತ್ತೇ ವ್ಯಾಹರನ್ ಏತತ್ ಕಃ ಪ್ರಾಪ್ಸ್ಯತಿ? ತನ್ ಖಣ್ಣಿಯಿತ್ವಾ ತತ್ರ ಗುಟಿಕಾಪಾತಂ ಕರವಾಮ | ವಿಭಜನೈಽಧರೀಯಂ ಮೇ ವಸನಂ ತೇ ಪರಸ್ಪರಂ | ಮಮೋತ್ತರೀಯವಸ್ತ್ರಾರ್ಥಂ ಗುಟಿಕಾಂ ಪಾತಯಂತಿ ಚ | ಇತಿ ಯದ್ವಾಕ್ಯಂ ಧರ್ಮಪುಸ್ತಕೇ ಲಿಖಿತಮಾಸ್ತೇ ತತ್ ಸೇನಾಗಣೇನೇತ್ಯಂ ವ್ಯವಹರಣಾತ್ ಸಿದ್ಧಮಭವತ್ | 25 ತದಾನೀಂ ಯೀಶೋ ಮಾರ್ತಾ ಮಾತು ಭಗಿನೀ ಚ ಯಾ ಕ್ಲಿಯಪಾ ಭಾರ್ಯಾ ಮರಿಯಮ್ ಮಗ್ದಲೀನೀ ಮರಿಯಮ್ ಚ ಏತಾಸ್ತಸ್ಯ ಕೃಶಸ್ಯ ಸನ್ನಿಧೌ ಸಮತಿಷ್ಠನ್ | 26 ತತೋ ಯೀಶುಃ ಸ್ವಮಾತರಂ ಪ್ರಿಯತಮಶಿಷ್ಯ ಇಸಮೀಪೇ ದಕ್ಷಾಯಮಾನೌ ವಿಲೋಕ್ಯ ಮಾತರಮ್ ಅವದತ್, ಹೇ ಯೋಷಿದ್ ಏನಂ ತವ ಪುತ್ರಂ ಪಶ್ಯ, 27 ಶಿಷ್ಯನ್ವವದತ್, ಏನಾಂ ತವ ಮಾತರಂ ಪಶ್ಯ | ತತಃ ಸ ಶಿಷ್ಯಸ್ತದ್ಧಟಿಕಾಯಾಂ ತಾಂ ನಿಜಗೃಹಂ ನೀತವಾನ್ | 28 ಅನನ್ತರಂ ಸರ್ವಂ ಕರ್ಮಾಧುನಾ ಸಮ್ಪನ್ನಮಭೂತ್ ಯೀಶುರಿತಿ ಜ್ಞಾತ್ವಾ ಧರ್ಮಪುಸ್ತಕಸ್ಯ ವಚನಂ ಯಥಾ ಸಿದ್ಧಂ ಭವತಿ ತದರ್ಥಮ್ ಅಕಥಯತ್ ಮಮ ಪಿಪಾಸಾ ಜಾತಾ | 29 ತತಸ್ತಸ್ಮಿನ್ ಸ್ಥಾನೇ ಅಮ್ಲರಸೇನ ಪೂರ್ಣಪಾತ್ರಸ್ಥಿತ್ಯಾ ತೇ ಸ್ವಇಷ್ಟಮೇಕಂ ತದಮ್ಲರಸೇನಾದ್ರೀಕೃತ್ಯ ಏಸೋಬ್ಬಲೇ ತದ್ ಯೋಜಯಿತ್ವಾ ತಸ್ಯ ಮುಖಸ್ಯ ಸನ್ನಿಧಾವಸ್ಥಾಪಯನ್ | 30 ತದಾ ಯೀಶುರಮ್ಲರಸಂ ಗೃಹೀತ್ವಾ ಸರ್ವಂ ಸಿದ್ಧಮ್ ಇತಿ ಕಥಾಂ ಕಥಯಿತ್ವಾ ಮಸ್ತಕಂ ನಮಯನ್ ಪ್ರಾಣಾನ್ ಪರ್ಯತ್ಯಜತ್ | 31 ತದ್ವಿನಮ್ ಅಸಾದನದಿನಂ ತಸ್ಮಾತ್ ಪರೇಽಹನಿ ವಿಶ್ರಾಮವಾರೇ ದೇಹಾ ಯಥಾ ಕೃಶೋಪರಿ ನ ತಿಷ್ಠಂತಿ, ಯತಃ ಸ ವಿಶ್ರಾಮವಾರೋ ಮಹಾದಿನಮಾಸೀತ್, ತಸ್ಮಾದ್ ಯಿಹೂದೀಯಾಃ ಪೀಲಾತನಿಕಟಂ ಗತ್ವಾ ತೇಷಾಂ ಪಾದಭಿಷ್ಠನ್ತಸ್ಯ ಸ್ಥಾನಾನ್ತರನಯನಸ್ಯ ಚಾನುಮತಿಂ ಪ್ರಾರ್ಥಯಂತ | 32 ಅತಃ ಸೇನಾ ಆಗತ್ಯ ಯೀಶುನಾ ಸಹ ಕೃಶೇ ಹತಯೋಃ ಪ್ರಥಮದ್ವಿತೀಯಚೋರಯೋಃ ಪಾದಾನ್ ಅಭಿಷ್ಠನ್; 33 ಕಿನ್ನು ಯೀಶೋಃ ಸನ್ನಿಧಿಂ ಗತ್ವಾ ಸ ಮೃತ ಇತಿ ದೃಷ್ಟ್ವಾ ತಸ್ಯ ಪಾದೌ ನಾಭಿಷ್ಠನ್ | 34 ಪಶ್ಚಾದ್ ಏಕೋ ಯೋದ್ಧಾ ಶೂಲಾಘಾತೇನ ತಸ್ಯ ಕುಕ್ಷಿಮ್ ಅವಿಧತ್ ತತ್ಕ್ಷಣಾತ್ ತಸ್ಮಾದ್ ರಕ್ತಂ ಜಲಇನ್ಯ ನಿರಗಚ್ಛತ್ | 35 ಯೋ ಜನೋಽಸ್ಯ ಸಾಕ್ಷ್ಯಂ ದದಾತಿ ಸ ಸ್ವಯಂ ದೃಷ್ಟವಾನ್ ತಸ್ಯೇದಂ ಸಾಕ್ಷ್ಯಂ ಸತ್ಯಂ ತಸ್ಯ ಕಥಾ ಯುಷ್ಮಾಕಂ ವಿಶ್ವಾಸಂ ಜನಯಿತುಂ ಯೋಗ್ಯಾ ತತ್ ಸ ಜಾನಾತಿ | 36 ತಸ್ಯೈಕಮ್ ಅಸ್ಥಪಿ ನ ಭಂಕ್ತತೇ, 37 ತದ್ವದ್ ಅನ್ಯಶಾಸ್ತ್ರೇಪಿ ಲಿಖಿತೇ, ಯಥಾ, "ದೃಷ್ಟಿಪಾತಂ ಕರಿಷ್ಯಂತಿ ತೇಽವಿಧನ್ ಯನ್ನು ತಮ್ಪ್ರತಿ | " 38 ಅರಿಮಥೀಯನಗರಸ್ಯ ಯೂಷಫಾಮಾ ಶಿಷ್ಯ ಏಕ ಆಸೀತ್ ಕಿನ್ನು ಯಿಹೂದೀಯೇಭ್ಯೋ ಭಯಾತ್ ಪ್ರಕಾಶಿತೋ ನ ಭವತಿ; ಸ ಯೀಶೋ ದೇಹಂ ನೇತುಂ ಪೀಲಾತಸ್ಯಾನುಮತಿಂ ಪ್ರಾರ್ಥಯತ್, ತತಃ ಪೀಲಾತೇನಾನುಮತೇ ಸತಿ ಸ ಗತ್ವಾ ಯೀಶೋ ದೇಹಮ್ ಅನಯತ್ | 39 ಅಪರಂ ಯೋ ನಿಕದೀಮೋ ರಾತ್ರೌ ಯೀಶೋಃ ಸಮೀಪಮ್ ಅಗಚ್ಛತ್ ಸೋಪಿ ಗನ್ತರಸೇನ ಮಿಶ್ರಿತಂ ಪ್ರಾಯೇಣ ಪಇಚ್ಛಶತ್ಪೇಟಕಮಗುರುಂ ಗೃಹೀತ್ವಾಗಚ್ಛತ್ | 40 ತತಸ್ತೇ ಯಿಹೂದೀಯಾನಾಂ ಶ್ರುಶಾನೇ ಸ್ಥಾಪನರೀತ್ಯನುಸಾರೇಣ ತಸ್ಯಗನ್ನಿದ್ರವ್ಯೇಣ ಸಹಿತಂ ತಸ್ಯ ದೇಹಂ ವಸ್ತ್ರೇಣಾವೇಷ್ಟಯನ್ | 41 ಅಪರಇನ್ಯ ಯತ್ರ ಸ್ಥಾನೇ ತಂ ಕೃಶೇಽವಿಧನ್ ತಸ್ಯ ನಿಕಟಸ್ಯೋದ್ಯಾನೇ ಯತ್ರ ಕಿಮಪಿ ಮೃತದೇಹಂ ಕದಾಪಿ ನಾಸ್ಥಾಪ್ಯತ ತಾದೃಶಮ್ ಏಕಂ ನೂತನಂ ಶ್ರುಶಾನಮ್ ಆಸೀತ್ | 42 ಯಿಹೂದೀಯಾನಾಮ್ ಅಸಾದನದಿನಾಗಮನಾತ್ ತೇ ತಸ್ಮಿನ್ ಸಮೀಪಸ್ಥಶ್ರುಶಾನೇ ಯೀಶುಮ್ ಅಶಾಯಯನ್ |

20 ಅನನ್ತರಂ ಸಪ್ರಾಹಸ್ಯ ಪ್ರಥಮದಿನೇ 5ತಿಪ್ರತ್ಯೂಷೇ 5ನ್ಯಕಾರೇ ತಿಷ್ಠತಿ ಮಗ್ದಲೀನೀ ಮರಿಯಮ್ ತಸ್ಯ ಶ್ರುಶಾನಸ್ಯ ನಿಕಟಂ ಗತ್ವಾ ಶ್ರುಶಾನಸ್ಯ ಮುಖಾತ್ ಪ್ರಸ್ತರಮಪಸಾರಿತಮ್ ಅಪಶ್ಯತ್ | 2 ಪಶ್ಚಾದ್ ಧಾವಿತ್ವಾ ಶಿಮೋನ್ನಿತರಾಯ ಯೀಶೋಃ

ತ್ವಯಾ ಸಾರ್ಧಂ ಯಾಮಃ ತದಾ ತೇ ಬಹಿರ್ಗತಾಃ ಸನ್ತಃ ಕ್ಷಿಪ್ರಂ ನಾವಮ್ ಆರೋಹನ್ ಕಿನ್ನು ತಸ್ಯಾಂ ರಜನ್ಯಾಮ್ ಏಕಮಪಿ
 ನ ಪ್ರಾಪ್ನುವನ್ | 4 ಪ್ರಭಾತೇ ಸತಿ ಯೀಶುಶುಟೇ ಸ್ಥಿತವಾನ್ ಕಿನ್ನು ಸ ಯೀಶುರಿತಿ ಶಿಷ್ಯಾ ಜ್ಞಾತುಂ ನಾಶಕ್ನುವನ್ | 5 ತದಾ
 ಯೀಶುರಪ್ಯಚ್ಛತ್, ಹೇ ವತ್ಸಾ ಸನ್ನಿಧೌ ಕಿಚ್ಛತ್ ಖಾದ್ಯದ್ರವ್ಯಮ್ ಆಸ್ತೇ? ತೇಽವದನ್ ಕಿಮಪಿ ನಾಸ್ತಿ | 6 ತದಾ ಸೋಽವದತ್
 ನೌಕಾಯಾ ದಕ್ಷಿಣಪಾರ್ಶ್ವೇ ಚಾಲಂ ನಿಕ್ಷಿಪತ ತತೋ ಲಪ್ಯದ್ವೇ, ತಸ್ಮಾತ್ ತೈ ನಿಕ್ಷಿಪ್ತೇ ಚಾಲೇ ಮತ್ಯಾ ಏತಾವನ್ನೋಽಪತನ್
 ಯೇನ ತೇ ಚಾಲಮಾಕೃಷ್ಯ ನೋತ್ಪೋಲಯಿತುಂ ಶಕ್ತಾಃ | 7 ತಸ್ಮಾದ್ ಯೀಶೋಃ ಪ್ರಿಯತಮಶಿಷ್ಯಃ ಪಿತರಾಯಾಕಥಯತ್ ಏಷ
 ಪ್ರಭು ಭವೇತ್, ಏಷ ಪ್ರಭುರಿತಿ ವಾಚಂ ಶ್ರುತ್ವೈವ ಶಿಮೋನ್ ನಗ್ನತಾಹೇತೋ ಮರ್ತ್ಯಧಾರಿಣ ಉತ್ತರೀಯವಸ್ತ್ರಂ ಪರಿಧಾಯ
 ಹ್ರದಂ ಪ್ರತ್ಯುದಲಮ್ಪಯತ್ | 8 ಅಪರೇ ಶಿಷ್ಯಾ ಮತ್ಸೈಃ ಸಾರ್ಧಂ ಚಾಲಮ್ ಆಕರ್ಷಂತಃ ಕ್ಷುದ್ರನೌಕಾಂ ವಾಹಯಿತ್ವಾ
 ಕೂಲಮಾನಯನ್ ತೇ ಕೂಲಾದ್ ಅತಿದೂರೇ ನಾಸನ್ ದ್ವಿಶತಹಸ್ತೇಭ್ಯೋ ದೂರ ಆಸನ್ ಇತ್ಯಮುರಿಯತೇ | 9 ತೀರಂ
 ಪ್ರಾಪ್ತೈಸ್ತೈಸ್ತತ್ರ ಪ್ರಜ್ಜಲಿತಾಗ್ನಿಸ್ತದುಪರಿ ಮತ್ಯಾಃ ಪೂಪಾಶ್ಚ ದೃಷ್ಟಾಃ | 10 ತತೋ ಯೀಶುರಕಥಯದ್ ಯಾನ್ ಮತ್ಯಾನ್
 ಅಧರತ ತೇಷಾಂ ಕತಿಪಯಾನ್ ಆನಯತ | 11 ಅತಃ ಶಿಮೋನಿತರಃ ಪರಾವೃತ್ಯ ಗತೌ ಬೃಹದ್ಗಿತ್ತಿಪಿಪ್ಲಾಶದಧಿಕಶತಮತ್ಸೈಃ
 ಪರಿಪೂರ್ಣಂ ತಜ್ಜಲಮ್ ಆಕೃಷ್ಣೋದತೋಲಯತ್ ಕಿನ್ತ್ವೇತಾವದ್ಧಿ ಮರ್ತ್ಯೈಃ ಪಿ ಚಾಲಂ ನಾಭಿದ್ಯತ | 12 ಅನನ್ತರಂ
 ಯೀಶುಸ್ಮಾನ್ ಅವಾದೀತ್ ಯೂಯಮಾಗತ್ಯ ಭುಂಕ್ತುಃ; ತದಾ ಸಏವ ಪ್ರಭುರಿತಿ ಜ್ಞಾತತ್ವಾತ್ ತ್ವಂ ಕಃ? ಇತಿ ಪ್ರಷ್ಟುಂ ಶಿಷ್ಯಾಣಾಂ
 ಕಸ್ಯಾಪಿ ಪ್ರಗಲ್ಬತಾ ನಾಭವತ್ | 13 ತತೋ ಯೀಶುರಾಗತ್ಯ ಪೂಪಾನ್ ಮತ್ಯಾಂಶ್ಚ ಗೃಹೀತ್ವಾ ತೇಭ್ಯಃ ಪರ್ಯವೇಷಯತ್ | 14
 ಇತ್ಯಂ ಶ್ರುತಾನಾದುತ್ತಾನಾತ್ ಪರಂ ಯೀಶುಃ ಶಿಷ್ಯೇಭ್ಯಸ್ತುತೀಯವಾರಂ ದರ್ಶನಂ ದತ್ತವಾನ್ | 15 ಭೋಜನೇ ಸಮಾಪ್ತೇ ಸತಿ
 ಯೀಶುಃ ಶಿಮೋನಿತರಂ ಪೃಷ್ಟವಾನ್, ಹೇ ಯೂನಸಃ ಪುತ್ರ ಶಿಮೋನ್ ತ್ವಂ ಕಿಮ್ ಏತೇಭ್ಯೋಧಿಕಂ ಮಯಿ ಪ್ರೀಯಸೇ? ತತಃ
 ಸ ಉದಿತವಾನ್ ಸತ್ಯಂ ಪ್ರಭೋ ತ್ವಯಿ ಪ್ರೀಯೇಽಹಂ ತದ್ ಭವಾನ್ ಜಾನಾತಿ; ತದಾ ಯೀಶುರಕಥಯತ್ ತರ್ಹಿ ಮಮ
 ಮೇಷಶಾವಕಗಣಂ ಪಾಲಯ | 16 ತತಃ ಸ ದ್ವಿತೀಯವಾರಂ ಪೃಷ್ಟವಾನ್ ಹೇ ಯೂನಸಃ ಪುತ್ರ ಶಿಮೋನ್ ತ್ವಂ ಕಿಂ ಮಯಿ
 ಪ್ರೀಯಸೇ? ತತಃ ಸ ಉಕ್ತವಾನ್ ಸತ್ಯಂ ಪ್ರಭೋ ತ್ವಯಿ ಪ್ರೀಯೇಽಹಂ ತದ್ ಭವಾನ್ ಜಾನಾತಿ; ತದಾ ಯೀಶುರಕಥಯತ್ ತರ್ಹಿ
 ಮಮ ಮೇಷಗಣಂ ಪಾಲಯ | 17 ಪಶ್ಚಾತ್ ಸ ತೃತೀಯವಾರಂ ಪೃಷ್ಟವಾನ್, ಹೇ ಯೂನಸಃ ಪುತ್ರ ಶಿಮೋನ್ ತ್ವಂ ಕಿಂ ಮಯಿ
 ಪ್ರೀಯಸೇ? ಏತದ್ವಾಕ್ಯಂ ತೃತೀಯವಾರಂ ಪೃಷ್ಟವಾನ್ ತಸ್ಮಾತ್ ಪಿತರೋ ದುಃಖಿತೋ ಭೂತ್ವಾಕಥಯತ್ ಹೇ ಪ್ರಭೋ ಭವತಃ
 ಕಿಮಪ್ಯಗೋಚರಂ ನಾಸ್ತಿ ತ್ವಯ್ಯಹಂ ಪ್ರೀಯೇ ತದ್ ಭವಾನ್ ಜಾನಾತಿ; ತತೋ ಯೀಶುರವದತ್ ತರ್ಹಿ ಮಮ ಮೇಷಗಣಂ
 ಪಾಲಯ | 18 ಅಹಂ ತುಭ್ಯಂ ಯಥಾರ್ಥಂ ಕಥಯಾಮಿ ಯೌವನಕಾಲೇ ಸ್ವಯಂ ಬದ್ಧಕಟಿ ಯತ್ರೇಚ್ಛಾ ತತ್ರ ಯಾತವಾನ್
 ಕಿನ್ತ್ವತಃ ಪರಂ ವೃದ್ಧೇ ವಯಸಿ ಹಸ್ತಂ ವಿಸ್ತಾರಯಿಷ್ಯಸಿ, ಅನ್ಯಜನಸ್ತಾಂ ಬದ್ಧಾ ಯತ್ರ ಗಂತುಂ ತವೇಚ್ಛಾ ನ ಭವತಿ ತ್ವಾಂ ಧೃತ್ವಾ
 ತತ್ರ ನೇಷ್ಯತಿ | 19 ಫಲತಃ ಕೀದೃಶೇನ ಮರಣೇನ ಸ ಈಶ್ವರಸ್ಯ ಮಹಿಮಾನಂ ಪ್ರಕಾಶಯಿಷ್ಯತಿ ತದ್ ಬೋಧಯಿತುಂ ಸ ಇತಿ
 ವಾಕ್ಯಂ ಪ್ರೋಕ್ತವಾನ್ | ಇತ್ಯುಕ್ತೇ ಸತಿ ಸ ತಮವೋಚತ್ ಮಮ ಪಶ್ಚಾದ್ ಆಗಚ್ಛ | 20 ಯೋ ಜನೋ ರಾತ್ರಿಕಾಲೇ ಯೀಶೋ
 ವರ್ಷೋಽವಲಮ್ಯಾ ಹೇ ಪ್ರಭೋ ಕೋ ಭವನ್ತಂ ಪರಕರೇಷು ಸಮರ್ಪಯಿಷ್ಯತೀತಿ ವಾಕ್ಯಂ ಪೃಷ್ಟವಾನ್, ತಂ ಯೀಶೋಃ
 ಪ್ರಿಯತಮಶಿಷ್ಯಂ ಪಶ್ಚಾದ್ ಆಗಚ್ಛಂತಂ 21 ಪಿತರೋ ಮುಖಂ ಪರಾವರ್ತೃ ವಿಲೋಕ್ಯ ಯೀಶುಂ ಪೃಷ್ಟವಾನ್, ಹೇ ಪ್ರಭೋ
 ಏತಸ್ಯ ಮಾನವಸ್ಯ ಕೀದೃಶೀ ಗತಿ ಭವಿಷ್ಯತಿ? 22 ಸ ಪ್ರತ್ಯವದತ್, ಮಮ ಪುನರಾಗಮನಪರ್ಯಂತಂ ಯದಿ ತಂ ಸ್ಥಾಪಯಿತುಮ್
 ಇಚ್ಛಾಮಿ ತತ್ರ ತವ ಕಿಂ? ತ್ವಂ ಮಮ ಪಶ್ಚಾದ್ ಆಗಚ್ಛ | 23 ತಸ್ಮಾತ್ ಸ ಶಿಷ್ಯೋ ನ ಮರಿಷ್ಯತೀತಿ ಭ್ರಾತೃಗಣಮದ್ಯೇ ಕಿಂವದಂತೀ
 ಜಾತಾ ಕಿನ್ನು ಸ ನ ಮರಿಷ್ಯತೀತಿ ವಾಕ್ಯಂ ಯೀಶು ನಾರ್ವದತ್ ಕೇವಲಂ ಮಮ ಪುನರಾಗಮನಪರ್ಯಂತಂ ಯದಿ ತಂ
 ಸ್ಥಾಪಯಿತುಮ್ ಇಚ್ಛಾಮಿ ತತ್ರ ತವ ಕಿಂ? ಇತಿ ವಾಕ್ಯಮ್ ಉಕ್ತವಾನ್ | 24 ಯೋ ಜನ ಏತಾನಿ ಸರ್ವಾಣಿ ಲಿಖಿತವಾನ್ ಅತ್ರ
 ಸಾಕ್ಷ್ಯಾನ್ ದತ್ತವಾನ್ ಸಏವ ಸ ಶಿಷ್ಯಃ, ತಸ್ಯ ಸಾಕ್ಷ್ಯಂ ಪ್ರಮಾಣಮಿತಿ ವಯಂ ಜಾನೀಮಃ | 25 ಯೀಶುರೇತೇಭ್ಯೋಽಪರಾಣ್ಯಪಿ
 ಬಹೂನಿ ಕರ್ಮಾಣಿ ಕೃತವಾನ್ ತಾನಿ ಸರ್ವಾಣಿ ಯದ್ಯೇಕೈಕಂ ಕೃತ್ವಾ ಲಿಖಂತೇ ತರ್ಹಿ ಗ್ರನ್ಥಾ ಏತಾವನ್ನೋ ಭವಂತಿ ತೇಷಾಂ
 ಧಾರಣೇ ಪೃಥಿವ್ಯಾಂ ಸ್ಥಾನಂ ನ ಭವತಿ | ಇತಿ | |

ಪ್ರೇರಿತಾಃ

1 ಹೇ ಥಿಯಫಿಲ, ಯೇಶುಃ ಸ್ವಮನೋನೀತಾನ್ ಪ್ರೇರಿತಾನ್ ಪವಿತ್ರೇಣಾತ್ಮನಾ ಸಮಾದಿಶ್ಯ ಯಸ್ಮಿನ್ ದಿನೇ ಸ್ವರ್ಗಮಾರೋಹತ್
ಯಾಂ ಯಾಂ ಕ್ರಿಯಾಮಕರೋಹತ್ ಯದ್ವದ್ ಉಪಾದಿಶಚ್ಚ ತಾನಿ ಸರ್ವಾಣಿ ಪೂರ್ವಂ ಮಯಾ ಲಿಖಿತಾನಿ | 2 ಸ
ಸ್ನಿದಧನದುಃಖಭೋಗಾತ್ ಪರಮ್ ಅನೇಕಪ್ರತ್ಯಯಕ್ಷಪ್ರಮಾಣೈಃ ಸ್ವಂ ಸಜೀವಂ ದರ್ಶಯಿತ್ವಾ 3 ಚತ್ವಾರಿಂಶದ್ವಿನಾನಿ ಯಾವತ್
ತೇಭ್ಯಃ ಪ್ರೇರಿತೇಭ್ಯೋ ದರ್ಶನಂ ದತ್ತೇಶ್ವರೀಯರಾಜ್ಯಸ್ಯ ವರ್ಣನಮ ಅಕರೋಹತ್ | 4 ಅನನ್ವರಂ ತೇಷಾಂ ಸಭಾಂ ಕೃತ್ವಾ
ಇತ್ಯಾಜ್ಞಾಪಯತ್, ಯೂಯಂ ಯಿರೂಶಾಲಮೋಽನ್ಯತ್ರ ಗಮನಮಕೃತ್ವಾ ಯಸ್ಮಿನ್ ಪಿತ್ರಾಜ್ಞೇಕೃತೇ ಮಮ ವದನಾತ್ ಕಥಾ
ಅಶ್ಯುತ ತತ್ಪ್ರಾಪ್ತಿಮ್ ಅಪೇಕ್ಷ್ಯ ತಿಷ್ಠತ | 5 ಯೋಹನ್ ಜಲೇ ಮಜ್ಜಿತಾವಾನ್ ಕಿನ್ವಲ್ವದಿನಮಧ್ಯೇ ಯೂಯಂ ಪವಿತ್ರ ಆತ್ಮನಿ
ಮಜ್ಜಿತಾ ಭವಿಷ್ಯಥ | 6 ಪಶ್ಚಾತ್ ತೇ ಸರ್ವೇ ಮಿಲಿತ್ವಾ ತಮ್ ಅಪೃಚ್ಛನ್ ಹೇ ಪ್ರಭೋ ಭವಾನ್ ಕಿಮಿದಾನೀಂ ಪುನರಪಿ
ರಾಜ್ಯಮ್ ಇಸ್ರಾಯೇಲೀಯಲೋಕಾನಾಂ ಕರೇಷು ಸಮರ್ಪಯಿಷ್ಯತಿ? 7 ತತಃ ಸೋವದತ್ ಯಾನ್ ಸರ್ವಾನ್ ಕಾಲಾನ್
ಸಮಯಾಂಶ್ಚ ಪಿತಾ ಸ್ವಪಶೇಽಸ್ಥಾಪಯತ್ ತಾನ್ ಜ್ಞಾತ್ವಂ ಯುಷ್ಮಾಕಮ್ ಅಧಿಕಾರೋ ನ ಜಾಯತೇ | 8 ಕಿನ್ವ ಯುಷ್ಮಾಸು
ಪವಿತ್ರಸ್ಯಾತ್ಮನ ಆವಿಭಾವೇ ಸತಿ ಯೂಯಂ ಶಕ್ತಿಂ ಪ್ರಾಪ್ಯ ಯಿರೂಶಾಲಮಿ ಸಮಸ್ತಯಿಹೂದಾಶೋಮಿರೋಣದೇಶಯೋಃ
ಪೃಥಿವ್ಯಾಃ ಸೀಮಾಂ ಯಾವದ್ ಯಾವನ್ನೋ ದೇಶಾಸ್ತೇಷು ಯರ್ವೇಷು ಚ ಮಯಿ ಸಾಕ್ಷಂ ದಾಸ್ಯಥ | 9 ಇತಿ ವಾಕ್ಯಮುಕ್ತ್ವಾ
ಸ ತೇಷಾಂ ಸಮಕ್ಷಂ ಸ್ವರ್ಗಂ ನೀತೋಽಭವತ್, ತತೋ ಮೇಘಮಾರುಹ್ಯ ತೇಷಾಂ ದೃಷ್ಟೇರಗೋಚರೋಽಭವತ್ | 10
ಯಸ್ಮಿನ್ ಸಮಯೇ ತೇ ವಿಹಾಯಸಂ ಪ್ರತ್ಯನನ್ಯದೃಷ್ಟ್ವಾ ತಸ್ಯ ತಾದೃಶಮ್ ಊರ್ಧ್ವಗಮನಮ್ ಅಪಶ್ಯನ್ ತಸ್ಮಿನ್ನೇವ
ಸಮಯೇ ಶುಕ್ಲವಸ್ತ್ರಾ ದ್ವಾ ಜನೌ ತೇಷಾಂ ಸನ್ನಿಧೌ ದಕ್ಷಾಯಮಾನೌ ಕಥಿತವನ್ತಾ, 11 ಹೇ ಗಾಲೀಲೀಯಲೋಕಾ ಯೂಯಂ
ಕಿಮರ್ಥಂ ಗಗಣಂ ಪ್ರತಿ ನಿರೀಕ್ಷ್ಯ ದಕ್ಷಾಯಮಾನಾಸ್ತಿಷ್ಯಥ? ಯುಷ್ಮಾಕಂ ಸಮೀಪಾತ್ ಸ್ವರ್ಗಂ ನೀತೋ ಯೋ ಯೇಶುಸ್ತಂ
ಯೂಯಂ ಯಥಾ ಸ್ವರ್ಗಮ್ ಆರೋಹನ್ಯಮ್ ಅದರ್ಶಮ್ ತಥಾ ಸ ಪುನಶ್ಚಾಗಮಿಷ್ಯತಿ | 12 ತತಃ ಪರಂ ತೇ ಜೈತುನನಾಮ್ನಃ
ಪರ್ವತಾದ್ ವಿಶ್ರಾಮವಾರಸ್ಯ ಪಥಃ ಪರಿಮಾಣಮ್ ಅರ್ಥಾತ್ ಪ್ರಾಯೇಣಾರ್ಧಕೋಶಂ ದುರಸ್ಥಂ ಯಿರೂಶಾಲಮ್ಗರಂ
ಪರಾವ್ಯತ್ಯಗಚ್ಛನ್ | 13 ನಗರಂ ಪ್ರವಿಶ್ಯ ಪಿತರೋ ಯಾಕೂಬ್ ಯೋಹನ್ ಅನ್ವಿಯಃ ಫಿಲಿಪಃ ಥೋಮಾ ಬರ್ಥಜಮಯೋ
ಮಥಿರಾಲ್ಫೀಯಪುತ್ರೋ ಯಾಕೂಬ್ ಉದ್ಯೋಗಾ ಶಿಮೋನ್ ಯಾಕೂಬೋ ಭ್ರಾತಾ ಯಿಹೂದಾ ಏತೇ ಸರ್ವೇ ಯತ್ರ
ಸ್ಥಾನೇ ಪ್ರವಸನ್ತಿ ತಸ್ಮಿನ್ ಉಪರಿತನಪ್ರಕೋಷ್ಯೇ ಪ್ರಾವಿಶನ್ | 14 ಪಶ್ಚಾದ್ ಇಮೇ ಕಿಯತ್ಯಃ ಸ್ತ್ರಿಯಶ್ಚ ಯೇಶೋ ಮಾರ್ತಾ
ಮರಿಯಮ್ ತಸ್ಯ ಭ್ರಾತರಶ್ಚೈತೇ ಸರ್ವಃ ಏಕಚಿತ್ತೇಭೂತ ಸತತಂ ವಿನಯೇನ ವಿನಯೇನ ಪ್ರಾರ್ಥಯನ್ತ | 15 ತಸ್ಮಿನ್
ಸಮಯೇ ತತ್ರ ಸ್ಥಾನೇ ಸಾಕಲ್ಯೇನ ವಿಶತ್ಕಥಿತಶತಂ ಶಿಷ್ಯಾ ಆಸನ್ | ತತಃ ಪಿತರಸ್ತೇಷಾಂ ಮಧ್ಯೇ ತಿಷ್ಠನ್ ಉಕ್ತವಾನ್ 16 ಹೇ
ಭ್ರಾತೃಗಣ ಯೇಶುಧಾರಿಣಾಂ ಲೋಕಾನಾಂ ಪಥದರ್ಶಕೋ ಯೋ ಯಿಹೂದಾಸ್ತಸ್ಮಿನ್ ದಾಯೂದಾ ಪವಿತ್ರ ಆತ್ಮಾ ಯಾಂ
ಕಥಾಂ ಕಥಯಾಮಾಸ ತಸ್ಯಾಃ ಪ್ರತ್ಯಕ್ಷೀಭವನಸ್ಯಾವಶ್ಯಕತ್ವಮ್ ಅಸೀತ್ | 17 ಸ ಜನೋಽಸ್ಮಾಕಂ ಮಧ್ಯವತ್ತೀಫ ಸನ್ ಅಸ್ಯಾಃ
ಸೇವಾಯಾ ಅಂಶಮ್ ಅಲಭತ | 18 ತದನನ್ವರಂ ಕುಕರ್ಮಣಾ ಲಬ್ಧಂ ಯನ್ಮೂಲ್ಯಂ ತೇನ ಕ್ಷೇತ್ರಮೇಕಂ ಕ್ರೀತಮ್ ಅಪರಂ
ತಸ್ಮಿನ್ ಅಧೋಮುಖೇ ಭೃಮೌ ಪತಿತೇ ಸತಿ ತಸ್ಮೋದರಸ್ಯ ವಿದೀರ್ಣತ್ವಾತ್ ಸರ್ವಾ ನಾಡ್ಯೋ ನಿರಗಚ್ಛನ್ | 19 ಏತಾಂ
ಕಥಾಂ ಯಿರೂಶಾಲಮಿವಾಸಿನಃ ಸರ್ವೇ ಲೋಕಾ ವಿದಾನ್ತಿ; ತೇಷಾಂ ನಿಜಭಾಷಯಾ ತತ್ಕೇತ್ರಜ್ಞ ಹಕಲ್ಮಾಮಾ, ಅರ್ಥಾತ್
ರಕ್ತಕ್ಷೇತ್ರಮಿತಿ ವಿಖ್ಯಾತಮಾಸೇ | 20 ಅನ್ಯಚ್ಚ ನಿಕೇತನಂ ತದೀಯನ್ನು ಶುನ್ಯಮೇವ ಭವಿಷ್ಯತಿ | ತಸ್ಯ ದೂಷ್ಯೇ ನಿವಾಸಾರ್ಥಂ
ಕೋಪಿ ಸ್ಥಾಸ್ತಿ ನೈವ ಹಿ | ಅನ್ಯ ಏವ ಜನಸ್ತಸ್ಯ ಪದಂ ಸಂಪ್ರಾಪ್ಸ್ಯತಿ ಧ್ರುವಂ | ಇತ್ಥಂ ಗೀತಪ್ರಸುಕೇ ಲಿಖಿತಮಾಸೇ | 21 ಅತೋ
ಯೋಹನೋ ಮಜ್ಜನಮ್ ಆರಭ್ಯಾಸ್ತಾಕಂ ಸಮೀಪಾತ್ ಪ್ರಭೋ ಯೇಶೋಃ ಸ್ವರ್ಗರೋಹಣದಿನಂ ಯಾವತ್ ಸೋಸ್ತಾಕಂ
ಮಧ್ಯೇ ಯಾವನ್ತಿ ದಿನಾನಿ ಯಾಪಿತವಾನ್ 22 ತಾವನ್ತಿ ದಿನಾನಿ ಯೇ ಮಾನವಾ ಅಸ್ಮಾಭಿಃ ಸಾರ್ಧಂ ತಿಷ್ಠನ್ತಿ ತೇಷಾಮ್
ಏಕೇನ ಜನೇನಾಸ್ಮಾಭಿಃ ಸಾರ್ಧಂ ಯೇಶೋರುತ್ಥಾನೇ ಸಾಕ್ಷಿಣಾ ಭವಿತವ್ಯಂ | 23 ಅತೋ ಯಸ್ಯ ರೂಢಿ ಯುರ್ಷ್ಯೋ ಯಂ
ಬರ್ಶಬೈತ್ಯುಕ್ತಾಹೂಯನ್ತಿ ಸ ಯೂಷಘ್ ಮತಥಿಶ್ಚ ದ್ವಾವೇತೌ ಪ್ರಥತೌ ಕೃತ್ವಾ ತ ಈಶ್ವರಸ್ಯ ಸನ್ನಿಧೌ ಪ್ರಾರ್ಥ್ಯ ಕಥಿತವನ್ತಃ, 24
ಹೇ ಸರ್ವಾನ್ವಯ್ಯಾಮಿನ್ ಪರಮೇಶ್ವರ, ಯಿಹೂದಾಃ ಸೇವನಪ್ರೇರಿತತ್ವಪದಚ್ಯುತಃ 25 ಸನ್ ನಿಜಸ್ಥಾನಮ್ ಅಗಚ್ಛತ್, ತತ್ಪದಂ
ಲಬ್ಧಮ್ ಏನಯೋ ಜನಯೋ ಮಧ್ಯೇ ಭವತಾ ಕೋಽಭಿರುಚಿತಸ್ತದಸ್ಮಾನ್ ದರ್ಶತಾಂ | 26 ತತೋ ಗುಟಿಕಾಪಾಟೀ ಕೃತೇ
ಮತಥಿನಿರಚೀಯತ ತಸ್ಮಾತ್ ಸೋನ್ಯೇಷಾಮ್ ಏಕಾದಶಾನಾಂ ಪ್ರರಿತಾನಾಂ ಮಧ್ಯೇ ಗಣಿತೋಽಭವತ್ |

2 ಅಪರಶ್ಚು ನಿಸ್ತಾರೋತ್ಪವಾತ್ ಪರಂ ಪಶ್ಚಾತ್ತಮೇ ದಿನೇ ಸಮುಪಸ್ಥಿತೇ ಸತಿ ತೇ ಸರ್ವೇ ಏಕಾಚಿತ್ತೀಭೂಯ ಸ್ಥಾನ ಏಕಸ್ಮಿನ್ ಮಿಲಿತಾ ಆಸನ್ | 2 ಏತಸ್ಮಿನ್ನೇವ ಸಮಯೇಽಕಸ್ಮಾದ್ ಆಕಾಶಾತ್ ಪ್ರಚ್ಛಾತ್ಯಗ್ರವಾಯೋಃ ಶಬ್ದವದ್ ಏಕ ಶಬ್ದ ಆಗತ್ಯ ಯಸ್ಮಿನ್ ಗೃಹೇ ತ ಉಪಾವಿಶನ್ ತದ್ ಗೃಹಂ ಸಮಸ್ತಂ ವ್ಯಾಪ್ನೋತ್ | 3 ತತಃ ಪರಂ ವಹ್ನಿಶ್ಚಾಸ್ವರೂಪಾ ಜಿಹ್ವಾಃ ಪ್ರತ್ಯಕ್ಷೀಭೂಯ ವಿಭಕ್ತಾಃ ಸತ್ಯಃ ಪ್ರತಿಜನೋದ್ಧೇರ್ಷ್ಯ ಸ್ಥಗಿತಾ ಅಭೂವನ್ | 4 ತಸ್ಮಾತ್ ಸರ್ವೇ ಪವಿತ್ರೇಣಾತ್ಮನಾ ಪರಿಪೂರ್ಣಾಃ ಸನ್ತ ಆತ್ಮಾ ಯಥಾ ವಾಚಿತವಾನ್ ತದನುಸಾರೇಣಾನ್ಯದೇಶೀಯಾನಾಂ ಭಾಷಾ ಉಕ್ತವನ್ತಃ | 5 ತಸ್ಮಿನ್ ಸಮಯೇ ಪೃಥಿವೀಸ್ಸರ್ವದೇಶೇಭ್ಯೋ ಯಿಹೂದೀಯಮತಾವಲಮ್ಬಿನೋ ಭಕ್ತಲೋಕಾ ಯಿರೂಶಾಲಮಿ ಪ್ಪಾವಸನ್; 6 ತಸ್ಯಾಃ ಕಥಾಯಾಃ ಕಿಂವದನ್ಯಾ ಜಾತತ್ವಾತ್ ಸರ್ವೇ ಲೋಕಾ ಮಿಲಿತಾ ನಿಜನಿಜಭಾಷಯಾ ಶಿಷ್ಯಾಣಾಂ ಕಥಾಕಥನಂ ಶ್ರುತ್ವಾ ಸಮುದ್ಗಿಗ್ನಾ ಅಭವನ್ | 7 ಸರ್ವಏವ ವಿಸ್ಮಯಾಪನ್ನಾ ಆಶ್ಚರ್ಯಾನಿಶ್ಚಾಶ್ಚ ಸನ್ತಃ ಪರಸ್ಪರಂ ಉಕ್ತವನ್ತಃ ಪಶ್ಚತ್ತ ಯೇ ಕಥಾಂ ಕಥಯಂತಿ ತೇ ಸರ್ವೇ ಗಾಲೀಲೀಯಲೋಕಾಃ ಕಿಂ ನ ಭವನ್ತಿ? 8 ತರ್ಹಿ ವಯಂ ಪ್ರತ್ಯೇಕಶಃ ಸ್ವಸ್ವಜನ್ಮದೇಶೀಯಭಾಷಾಭಿಃ ಕಥಾ ಏತೇಷಾಂ ಶ್ರಣುಮಃ ಕಿಮಿದಂ? 9 ಪಾರ್ಥೀ-ಮಾದೀ-ಅರಾಮ್ಹರಯಿಮ್ಪೇಶನಿವಾಸಿನೋ ಯಿಹೂದಾ-ಕಪ್ಪದಕಿಯಾ-ಪನ್ತ-ಆಶಿಯಾ- 10 ಪುಗಿಯಾ-ಪಮ್ಬಲಿಯಾ-ಮಿಸರನಿವಾಸಿನಃ ಕುರೀಣೀನಿಕಟವತ್ತೀಲೂಬೀಯಪ್ರದೇಶನಿವಾಸಿನೋ ರೋಮನಗರಾದ್ ಆಗತಾ ಯಿಹೂದೀಯಲೋಕಾ ಯಿಹೂದೀಯಮತ್ರಗ್ರಾಹಿಣಃ ಕ್ರೀತೀಯಾ ಅರಾಬೀಯಾದಯೋ ಲೋಕಾಶ್ಚ ಯೇ ವಯಮ್ 11 ಅಸ್ಮಾಕಂ ನಿಜನಿಜಭಾಷಾಭಿರೇತೇಷಾಮ್ ಈಶ್ವರೀಯಮಹಾಕರ್ಮ್ಯವ್ಯಾಖ್ಯಾನಂ ಶ್ರಣುಮಃ | 12 ಇತ್ಯಂ ತೇ ಸರ್ವಏವ ವಿಸ್ಮಯಾಪನ್ನಾಃ ಸನ್ನಿಗ್ಧಚಿತ್ತಾಃ ಸನ್ತಃ ಪರಸ್ಪರಮೂಚುಃ, ಅಸ್ಯ ಕೋ ಭಾವಃ? 13 ಅಪರೇ ಕೇಚಿತ್ ಪರಿಹಸ್ಯ ಕಥಿತವನ್ತ ಏತೇ ನವೀನದ್ರಾಕ್ಷಾರಸೇನ ಮತ್ಸಾ ಅಭವನ್ | 14 ತದಾ ಪಿತರ ಏಕಾದಶಭಿ ಜಃನ್ಯಃ ಸಾಕಂ ತಿಷ್ಠನ್ ತಾಲ್ಲೋಕಾನ್ ಉಚ್ಚೈಕಾರಮ್ ಅವದತ್, ಹೇ ಯಿಹೂದೀಯಾ ಹೇ ಯಿರೂಶಾಲಮ್ಬಿಮಾಸಿನಃ ಸರ್ವೇ, ಅವಧಾನಂ ಕೃತ್ವಾ ಮದೀಯಾಕೃಂ ಬುದ್ಧ್ಯಧ್ವಂ | 15 ಇದಾನೀಮ್ ಏಕಯಾಮಾದ್ ಅಧಿಕಾ ವೇಲಾ ನಾಸ್ತಿ ತಸ್ಮಾದ್ ಯೂಯಂ ಯದ್ ಅನುಮಾಥ ಮಾನವಾ ಇಮೇ ಮದ್ವಪಾನೇನ ಮತ್ಸಾಸ್ತನ್ | 16 ಕಿನ್ನು ಯೋಯೇಲ್ಫವಿಷ್ಯದ್ವಕ್ತ್ರೈತದ್ವಾಕ್ಯಮುಕ್ತಂ ಯಥಾ, 17 ಈಶ್ವರಃ ಕಥಯಾಮಾಸ ಯುಗಾನ್ತಸಮಯೇ ತ್ವಹಮ್ | ವರ್ಷಿಷ್ಯಾಮಿ ಸ್ವಮಾತ್ಮಾನಂ ಸರ್ವಪ್ರಾಣ್ಯುಪರಿ ಧ್ರುವಮ್ | ಭಾವಿವಾಕೃಂ ವದಿಷ್ಯನ್ತಿ ಕನ್ಯಾಃ ಪುತ್ರಾಶ್ಚ ವಸ್ತುತಃ | ಪ್ರತ್ಯಾದೇಶ್ಚ ಪಾಪ್ಸ್ಯನ್ತಿ ಯುಷ್ಮಾಕಂ ಯುಮಮಾನವಾಃ | ತಥಾ ಪ್ರಾಚೀನಲೋಕಾಸ್ತು ಸ್ವಪ್ನಾನ್ ದ್ರಕ್ಷ್ಯನ್ತಿ ನಿಶ್ಚಿತಂ | 18 ವರ್ಷಿಷ್ಯಾಮಿ ತದಾತ್ಮಾನಂ ದಾಸದಾಸೀಜನೋಪಿರಿ | ತೇನೈವ ಭಾವಿವಾಕೃಂ ತೇ ವದಿಷ್ಯನ್ತಿ ಹಿ ಸರ್ವಶಃ | 19 ಊರ್ದ್ವಸ್ಥೇ ಗಗಣೇ ಚೈವ ನೀಚ್ಛೇ ಪೃಥಿವೀತಲೇ | ಶೋಣಿತಾನಿ ಬೃಹದ್ಭಾನೂನ್ ಘನಧೂಮಾದಿಕಾನಿ ಚ | ಚಿಹ್ನಾನಿ ದರ್ಶಯಿಷ್ಯಾಮಿ ಮಹಾಶ್ಚರ್ಯಕ್ರಿಯಾಸ್ತಥಾ | 20 ಮಹಾಭಯಾನಕಸ್ಮೈವ ತದ್ವಿನ್ಯ ಪರೇಶಿತುಃ | ಪುರಾಗಮಾದ್ ರವಿಃ ಕೃಷ್ಣೋ ರಕ್ತಶ್ಚನ್ದ್ರೋ ಭವಿಷ್ಯತಃ | 21 ಕಿನ್ನು ಯಃ ಪರಮೇಶಸ್ಯ ನಾಮ್ನಿ ಸಮ್ಪಾರ್ಥಯಿಷ್ಯತೇ | ಸಏವ ಮನುಜೋ ನೂನಂ ಪರಿತ್ರಾತೋ ಭವಿಷ್ಯತಿ | 22 ಅತೋ ಹೇ ಇಸ್ರಾಯೇಲ್ತನೀಯಲೋಕಾಃ ಸರ್ವೇ ಕಥಾಯಾಮೇತಸ್ಯಾಮ್ ಮನೋ ನಿಧದ್ಧಂ ನಾಸರತೀಯೋ ಯೀಶುರೇಶ್ವರಸ್ಯ ಮನೋನೀತಃ ಪುಮಾನ್ ಏತದ್ ಈಶ್ವರಸ್ಯತ್ವೈಶ್ಚಾಶ್ಚರ್ಯದ್ಭೂತಕರ್ಮ್ಯಭಿ ಲಫಕ್ಷಣೈಶ್ಚ ಯುಷ್ಮಾಕಂ ಸಾಕ್ಷಾದೇವ ಪ್ರತಿಪಾದಿತವಾನ್ ಇತಿ ಯೂಯಂ ಜಾನೀಥ | 23 ತಸ್ಮಿನ್ ಯೀಶೌ ಈಶ್ವರಸ್ಯ ಪೂರ್ವನಿಶ್ಚಿತಮನ್ವಣಾನಿರೂಪಣಾನುಸಾರೇಣ ಮೃತ್ಯೌ ಸಮರ್ಪಿತೇ ಸತಿ ಯೂಯಂ ತಂ ದೃತ್ವಾ ದುಷ್ಟಲೋಕಾನಾಂ ಹಸ್ಯಃ ಕ್ರುಶೇ ವಿದಿಶಾಹತ | 24 ಕಿನ್ವೀಶ್ವರಸ್ತಂ ನಿಧನಸ್ಯ ಬನ್ಧನಾನೋಚಯಿತ್ವಾ ಉದಸ್ಯಾಪಯತ್ ಯತಃ ಸ ಮೃತ್ಯುನಾ ಬದ್ಧಿಸ್ಥಿತೀತಿ ನ ಸಮ್ಯವತಿ | 25 ಏತಸ್ಮಿನ್ ದಾಯೂದಪಿ ಕಥಿತವಾನ್ ಯಥಾ, ಸರ್ವದಾ ಮಮ ಸಾಕ್ಷಾತ್ತಂ ಸ್ಥಾಪಯ ಪರಮೇಶ್ವರಂ | ಸ್ಥಿತೇ ಮದ್ವಕ್ಷಿಣೇ ತಸ್ಮಿನ್ ಸ್ವಲಿಷ್ಯಾಮಿ ತ್ವಹಂ ನಹಿ | 26 ಆನಂದಿಷ್ಯತಿ ತದ್ಧೇತೋ ಮಾರ್ಗಮಕೀನಂ ಮನಸ್ತು ವೈ | ಅಹ್ಲಾದಿಷ್ಯತಿ ಜಿಹ್ವಾಪಿ ಮದೀಯಾ ತು ತದ್ಧೇವ ಚ | ಪ್ರತ್ಯಾಶಯಾ ಶರೀರನ್ತು ಮದೀಯಂ ವೈಶಯಿಷ್ಯತೇ | 27 ಪರಲೋಕೇ ಯತೋ ಹೇತೋಸ್ತನ್ಮಂ ಮಾಂ ನೈವ ಹಿ ತ್ವಕ್ಷ್ಯಸಿ | ಸ್ವಕೀಯಂ ಪುಣ್ಯವನ್ತಂ ತ್ವಂ ಕ್ಷಯಿತುಂ ನೈವ ದಾಸ್ಯಸಿ | ಏವಂ ಜೀವನಮಾರ್ಗಂ ತ್ವಂ ಮಾಮೇವ ದರ್ಶಯಿಷ್ಯಸಿ | (Hadēs 986) 28 ಸ್ವಸಮ್ಮುಖೇ ಯ ಆನನ್ದೋ ದಕ್ಷಿಣೇ ಸ್ವಸ್ಯ ಯತ್ ಸುಖಂ | ಆನನ್ತಂ ತೇನ ಮಾಂ ಪೂರ್ಣಂ ಕರಿಷ್ಯಸಿ ನ ಸಂಶಯಃ | 29 ಹೇ ಭ್ರಾತರೋಽಸ್ಮಾಕಂ ತಸ್ಯ ಪೂರ್ವಪುರುಷಸ್ಯ ದಾಯೂದಃ ಕಥಾಂ ಸ್ವಷ್ಟಂ ಕಥಯಿತುಂ ಮಾಮ್ ಅನುಮನ್ಯಧ್ವಂ, ಸ ಪ್ರಾಣಾನ್ ತ್ವತ್ಸಾ ಶ್ರುಶಾನೇ ಸ್ಥಾಪಿತೋಭವದ್ ಅದ್ಯಾಪಿ ತತ್ ಶ್ರುಶಾನಮ್ ಅಸ್ಯಾಕಂ ಸನ್ನಿಧೌ ವಿದ್ಯತೇ | 30 ಫಲತೋ ಲೌಕಿಕಭಾವೇನ ದಾಯೂದೋ ವಂಶೇ ಖ್ರೀಷ್ಠಂ ಜನ್ತು ಗ್ರಾಹಯಿತ್ವಾ ತಸ್ಯೈವ ಸಿಂಹಾಸನೇ ಸಮುವೇಷ್ಟುಂ ತಮುತ್ಥಾಪಯಿಷ್ಯತಿ ಪರಮೇಶ್ವರಃ ಶಪಥಂ ಕುತ್ವಾ ದಾಯೂದಃ ಸಮೀಪ ಇಮಮ್

ಅಭಿಷೇಕಾರಂ ಕೃತವಾನ್, 31 ಇತಿ ಜ್ಞಾತ್ವಾ ದಾಯೂದ್ ಭವಿಷ್ಯದ್ವಾದೀ ಸನ್ ಭವಿಷ್ಯತ್ಕಾಲೀಯಜ್ಞಾನೇನ ಖ್ರೀಷ್ಣೋತ್ಥಾನೇ ಕಥಾಮಿಮಾಂ ಕಥಯಾಮಾಸ ಯಥಾ ತಸ್ಯಾತ್ಮಾ ಪರಲೋಕೇ ನ ತ್ಯಕ್ತವೇ ತಸ್ಯ ಶರೀರಂ ನ ಕ್ಷೇಷ್ಯತಿ; (HadEs 986) 32 ಅತಃ ಪರಮೇಶ್ವರ ಏನಂ ಯೀಶುಂ ಶ್ರುಶಾನಾದ್ ಉದಸ್ಥಾಪಯತ್ ತತ್ರ ವಯಂ ಸರ್ವೇಃ ಸಾಕ್ಷಿಣ ಆಸ್ಮಹೇ | 33 ಸ ಈಶ್ವರಸ್ಯ ದಕ್ಷಿಣಕರೇಣೋನ್ನತಿಂ ಪ್ರಾಪ್ಯ ಪವಿತ್ರ ಅತ್ತಿನ್ ಪಿತಾ ಯಮಭಿಷೇಕಾರಂ ಕೃತವಾನ್ ತಸ್ಯ ಫಲಂ ಪ್ರಾಪ್ಯ ಯತ್ ಪಶ್ಯಥ ಶ್ರುಣುಥ ಚ ತದವರ್ಷತ್ | 34 ಯತೋ ದಾಯೂದ್ ಸ್ವರ್ಗಂ ನಾರುರೋಹ ಕಿನ್ತು ಸ್ವಯಮ್ ಇಮಾಂ ಕಥಾಮ್ ಅಕಥಯದ್ ಯಥಾ, ಮಮ ಪ್ರಭುಮಿದಂ ವಾಕ್ಯಮವದತ್ ಪರಮೇಶ್ವರಃ | 35 ತವ ಶತ್ರುನಹಂ ಯಾವತ್ ಪಾದಪೀಠಂ ಕರೋಮಿ ನ | ತಾವತ್ ಕಾಲಂ ಮದೀಯೇ ತ್ವಂ ದಕ್ಷವಾಶ್ವಃ ಉಪಾವಿಶ | 36 ಅತೋ ಯಂ ಯೀಶುಂ ಯೂಯಂ ಕ್ರುಶೇಃಕತ ಪರಮೇಶ್ವರಸ್ತಂ ಪ್ರಭುತ್ವಾಭಿಷಿಕ್ತೃಪದೇ ನ್ಯಯುಂಕ್ಷೇತಿ ಇಸ್ರಾಯೇಲೀಯಾ ಲೋಕಾ ನಿಶ್ಚಿತಂ ಜಾನಂತು | 37 ಏತಾದೃಶೀಂ ಕಥಾಂ ಶ್ರುತ್ವಾ ತೇಷಾಂ ಹೃದಯಾನಾಂ ವಿದೀರ್ಣತ್ವಾತ್ ತೇ ಪಿತರಾಯ ತದನ್ಯಪ್ರೇರಿತೇಭ್ಯಶ್ಚ ಕಥಿತವನ್ತಃ, ಹೇ ಭ್ರಾತೃಗಣ ವಯಂ ಕಿಂ ಕರಿಷ್ಯಾಮಃ? 38 ತತಃ ಪಿತರಃ ಪ್ರತ್ಯವದದ್ ಯೂಯಂ ಸರ್ವೇಃ ಸ್ವಂ ಸ್ವಂ ಮನಃ ಪರಿವತ್ಸಯದ್ಧಂ ತಥಾ ಪಾಪಮೋಚನಾರ್ಥಂ ಯೀಶುಖ್ರೀಷ್ಣಸ್ಯ ನಾಮ್ನಾ ಮಜ್ಜಿತಾಶ್ಚ ಭವತ್, ತಸ್ಮಾದ್ ದಾನರೂಪಂ ಪರಿತ್ರಮ್ ಆತ್ಮಾನಂ ಲಪ್ಸ್ಯಥ | 39 ಯತೋ ಯುಷ್ಮಾಕಂ ಯುಷ್ಮತ್ಸನ್ತಾನಾನಾಂ ದೂರಸ್ಥಸರ್ವಲೋಕಾನಾಂ ನಿಮಿತ್ತಮ್ ಅರ್ಥಾದ್ ಅಸ್ಮಾಕಂ ಪ್ರಭುಃ ಪರಮೇಶ್ವರೋ ಯಾವತೋ ಲಾಕಾನ್ ಆಹ್ವಾಸ್ಯತಿ ತೇಷಾಂ ಸರ್ವೇಷಾಂ ನಿಮಿತ್ತಮ್ ಅಯಮಭಿಷೇಕಾರ ಆಸ್ಮೇ | 40 ಏತದನ್ಯಾಭಿ ಬ್ರಹ್ಮಕುಕಥಾಭಿಃ ಪ್ರಮಾಣಂ ದತ್ತಾಕಥಯತ್ ಏತೇಭ್ಯೋ ವಿಪಥಗಾಮಿಭ್ಯೋ ವತ್ಸಮಾನಲೋಕೇಭ್ಯಃ ಸ್ನಾನ್ ರಕ್ಷತ | 41 ತತಃ ಪರಂ ಯೇ ಸಾನನ್ತಾಸ್ತಾಂ ಕಥಾಮ್ ಅಗೃಹ್ಣನ್ ತೇ ಮಜ್ಜಿತಾ ಅಭವನ್ | ತಸ್ಮಿನ್ ದಿವಸೇ ಪ್ರಾಯೇಣ ತ್ರೀಣಿ ಸಹಸ್ರಾಣಿ ಲೋಕಾಸ್ತೇಷಾಂ ಸಪ್ತಕಾಃ ಸನ್ತಃ 42 ಪ್ರೇರಿತಾನಾಮ್ ಉಪದೇಶೇ ಸಭ್ಯತೌ ಪೂಪಭೃಷ್ಣೇ ಪ್ರಾರ್ಥನಾಸು ಚ ಮನಃಸಂಯೋಗಂ ಕೃತ್ವಾತಿಷ್ಠನ್ | 43 ಪ್ರೇರಿತೈರ್ನಾನಾಪ್ರಕಾರಲಕ್ಷಣೇಷು ಮಹಾಶ್ಚರ್ಯಕರ್ಮಮಸು ಚ ದರ್ಶಿತೇಷು ಸರ್ವಲೋಕಾನಾಂ ಭಯಮುಪಸ್ಥಿತಂ | 44 ವಿಶ್ವಾಸಕಾರಿಣಃ ಸರ್ವಃ ಚ ಸಹ ತಿಷ್ಠಂತಃ | ಸ್ವೇಷಾಂ ಸರ್ವಾಃ ಸಮ್ಪತ್ತೀಃ ಸಾಧಾರಣೈಃ ಸ್ಥಾಪಯಿತ್ವಾಭ್ಯುಜ್ಜತ | 45 ಫಲತೋ ಗೃಹಾಣಿ ದ್ರವ್ಯಾಣಿ ಚ ಸರ್ವಾಣಿ ವಿಕ್ರೀಯ ಸರ್ವೇಷಾಂ ಸ್ವಸ್ವಪ್ರಯೋಜನಾನುಸಾರೇಣ ವಿಭಜ್ಯ ಸರ್ವೇಭ್ಯೋಽದದನ್ | 46 ಸರ್ವಃ ಏಕಚಿತ್ತೀಭೂಯ ದಿನೇ ದಿನೇ ಮನ್ದಿರೇ ಸನ್ನಿಷ್ಟಮಾನಾ ಗೃಹೇ ಗೃಹೇ ಚ ಪೂಪಾನಭೃಷ್ಣಾ ಈಶ್ವರಸ್ಯ ಧನ್ಯವಾದಂ ಕುರ್ವನ್ತೋ ಲೋಕೈಃ ಸಮಾದ್ಯತಾಃ ಪರಮಾನಂದೇನ ಸರಲಾನ್ತಃಕರ್ಣೇನ ಭೋಜನಂ ಪಾನಾಂಶ್ಚಕುರ್ವನ್ | 47 ಪರಮೇಶ್ವರೋ ದಿನೇ ದಿನೇ ಪರಿತ್ರಾಣಭಾಜನ್ಯ ಮಘ್ಣಲೀಮ್ ಅವರ್ಧಯತ್ |

3 ತೃತೀಯಯಾಮವೇಲಾಯಾಂ ಸತ್ಯಾಂ ಪ್ರಾರ್ಥನಾಯಾಃ ಸಮಯೇ ಪಿತರಯೋಹನೌ ಸಮೂಯ ಮನ್ದಿರಂ ಗಚ್ಛತಃ | 2 ತಸ್ಮಿನ್ನೇವ ಸಮಯೇ ಮನ್ದಿರಪ್ರವೇಶಕಾನಾಂ ಸಮೀಪೇ ಭಿಕ್ಷಾರಣಾರ್ಥಂ ಯಂ ಜನ್ಮಖಜ್ಜಮಾನುಷಂ ಲೋಕಾ ಮನ್ದಿರಸ್ಯ ಸುಂದರನಾಮ್ನಿ ದ್ವಾರೇ ಪ್ರತಿದಿನಮ್ ಅಸ್ಥಾಪಯನ್ ತಂ ವಹನ್ತಸ್ತದ್ವಾರಂ ಆನಯನ್ | 3 ತದಾ ಪಿತರಯೋಹನೌ ಮನ್ದಿರಂ ಪ್ರವೇಷ್ಯಮ್ ಉದ್ಯತೌ ವಿಲೋಕ್ಯ ಸ ಖಜ್ಜಾಸ್ತೌ ಕಿಚ್ಚಿದ್ ಭಿಕ್ಷಿತವಾನ್ | 4 ತಸ್ಮಾದ್ ಯೋಹನಾ ಸಹಿತಃ ಪಿತರಸ್ತಮ್ ಅನನ್ಯದೃಷ್ಟ್ಯಾ ನಿರೀಕ್ಷ್ಯ ಪ್ರೋಕ್ತವಾನ್ ಆವಾಂ ಪ್ರತಿ ದೃಷ್ಟಿಂ ಕುರು | 5 ತತಃ ಸ ಕಿಚ್ಚಿತ್ ಪ್ರಾಪ್ಯಾಶ್ರಯಾ ತೌ ಪ್ರತಿ ದೃಷ್ಟಿಂ ಕೃತವಾನ್ | 6 ತದಾ ಪಿತರೋ ಗದಿತವಾನ್ ಮಮ ನಿಕಟೇ ಸ್ವರ್ಣರೂಪಾದಿ ಕಿಮಪಿ ನಾಸ್ತಿ ಕಿನ್ತು ಯದಾಸ್ಮೇ ತದ್ ದದಾಮಿ ನಾಸರತೀಯಸ್ಯ ಯೀಶುಖ್ರೀಷ್ಣಸ್ಯ ನಾಮ್ನಾ ತ್ವಮುತ್ಪಾಯ ಗಮನಾಗಮನೇ ಕುರು | 7 ತತಃ ಪರಂ ಸ ತಸ್ಯ ದಕ್ಷಿಣಕರಂ ಧೃತ್ವಾ ತಮ್ ಉದತೋಲಯತ್; ತೇನ ತತ್ಪಣಾತ್ ತಸ್ಯ ಜನಸ್ಯ ಪಾದಗುಲ್ಫಯೋಃ ಸಬಲತ್ವಾತ್ ಸ ಉಲ್ಫಮ್ನು ಪ್ರೋತ್ಥಾಯ ಗಮನಾಗಮನೇ ಽಕರೋತ್ | 8 ತತೋ ಗಮನಾಗಮನೇ ಕುರ್ವನ್ ಉಲ್ಫಮ್ನುನ್ ಈಶ್ವರಂ ಧನ್ಯಂ ವದನ್ ತಾಭ್ಯಾಂ ಸಾರ್ಥಂ ಮನ್ದಿರಂ ಪ್ರಾವಿಶತ್ | 9 ತತಃ ಸರ್ವೇ ಲೋಕಾಸ್ತಂ ಗಮನಾಗಮನೇ ಕುರ್ವನ್ತಮ್ ಈಶ್ವರಂ ಧನ್ಯಂ ವದನ್ತಶ್ಚ ವಿಲೋಕ್ಯ 10 ಮನ್ದಿರಸ್ಯ ಸುಂದರೇ ದ್ವಾರೇ ಯ ಉಪವಿಶ್ಯ ಭಿಕ್ಷಿತವಾನ್ ಸಬವಾಯಮ್ ಇತಿ ಜ್ಞಾತ್ವಾ ತಂ ಪ್ರತಿ ತಯಾ ಘಟನಯಾ ಚಮತ್ಕೃತಾ ವಿಸ್ಮಯಾಪನ್ನಾಶ್ಚಾಭವನ್ | 11 ಯಃ ಖಜ್ಜಃ ಸ್ವಸ್ಥೋಭವತ್ ತೇನ ಪಿತರಯೋಹನೋಃ ಕರಯೋರ್ಧ್ವತಯೋಃ ಸತೋಃ ಸರ್ವೇ ಲೋಕಾ ಸನ್ನಿಧಿಮ್ ಆಗಚ್ಛನ್ | 12 ತನ್ ದೃಷ್ಟ್ವಾ ಪಿತರನ್ನೇಭ್ಯೋಽಕಥಯತ್, ಹೇ ಇಸ್ರಾಯೇಲೀಯಲೋಕಾ ಯೂಯಂ ಕುತೋ ಽನೇನಾಶ್ಚರ್ಯಂ ಮನ್ಯದ್ವೇ? ಆವಾಂ ನಿಜಶಕ್ತ್ಯಾ ಯದ್ವಾ ನಿಜಪುಣ್ಯೇನ ಖಜ್ಜಮನುಷ್ಯಮೇನಂ ಗಮಿತವನ್ತಾವಿತಿ ಚಿನ್ತಯಿತ್ವಾ ಆವಾಂ ಪ್ರತಿ ಕುತೋಽನನ್ಯದೃಷ್ಟಿಂ ಕುರುಥ? 13 ಯಂ ಯೀಶುಂ ಯೂಯಂ ಪರಕರೇಷು ಸಮಾರ್ಪಯತ ತತೋ

ಯಂ ಪೀಲಾತೋ ಮೋಚಯಿತುಮ್ ಏಚ್ಛತ್ ತಥಾಪಿ ಯೂಯಂ ತಸ್ಯ ಸಾಕ್ಷಾನ್ ನಾಜ್ಞೇಕೃತವನ್ನ ಇಬ್ರಾಹೀಮ ಇಸ್ತಾಕೋ ಯಾಕೂಬಶ್ಚೇಶ್ವರೋಽರ್ಥಾದ್ ಅಸ್ಮಾಕಂ ಪೂರ್ವಪುರುಷಾಣಾಮ್ ಈಶ್ವರಃ ಸ್ವಪುತ್ರಸ್ಯ ತಸ್ಯ ಯೀಶೋ ಮಹಿಮಾನಂ ಪ್ರಾಕಾಶಯತ್ | 14 ಕಿನ್ನು ಯೂಯಂ ತಂ ಪವಿತ್ರಂ ಧಾರ್ಮಿಕಂ ಪುಮಾಂಸಂ ನಾಜ್ಞೇಕೃತ್ಯ ಹತ್ಯಾಕಾರಿಣಮೇಕಂ ಸ್ವೇಭ್ಯೋ ದಾತುಮ್ ಅಯಾಚ್ಛಂ | 15 ಪಶ್ಯಾತ್ ತಂ ಜೀವನಸ್ಯಾಧಿಪತಿಮ್ ಅಹತ ಕಿನ್ವೀಶ್ವರಃ ಶ್ರುಶಾನಾತ್ ತಮ್ ಉದಸ್ಯಾಪಯತ ತತ್ರ ವಯಂ ಸಾಕ್ಷಿಣ ಆಸ್ಮಹೇ | 16 ಇಮಂ ಯಂ ಮಾನುಷಂ ಯೂಯಂ ಪಶ್ಯಥ ಪರಿಚಿನುಥ ಚ ಸ ತಸ್ಯ ನಾಮ್ನಿ ವಿಶ್ವಾಸಕರಣಾತ್ ಚಲನಶಕ್ತಿಂ ಲಭವಾನ್ ತಸ್ಮಿನ್ ತಸ್ಯ ಯೋ ವಿಶ್ವಾಸಃ ಸ ತಂ ಯುಷ್ಮಾಕಂ ಸರ್ವೇಷಾಂ ಸಾಕ್ಷಾತ್ ಸಮೂರ್ಣರೂಪೇಣ ಸ್ವಸ್ಥಮ್ ಅಕಾಷೀತ್ | 17 ಹೇ ಭ್ರಾತರೋ ಯೂಯಂ ಯುಷ್ಮಾಕಮ್ ಅಧಿಪತಯಶ್ಚ ಅಜ್ಞಾತ್ಯಾ ಕರ್ಮ್ಯಾಣ್ಯೇತಾನಿ ಕೃತವನ್ನ ಇದಾನೀಂ ಮಮೈಷ ಬೋಧೋ ಜಾಯತೇ | 18 ಕಿನ್ವೀಶ್ವರಃ ಖ್ರೀಷ್ಣಸ್ಯ ದುಃಖಭೋಗೇ ಭವಿಷ್ಯದ್ವಾದಿನಾಂ ಮುಖೇಭ್ಯೋ ಯಾಂ ಯಾಂ ಕಥಾಂ ಪೂರ್ವಮಕಥಯತ್ ತಾಃ ಕಥಾ ಇತ್ಥಂ ಸಿದ್ಧಾ ಅಕರೋತ್ | 19 ಅತಃ ಸ್ವೇಷಾಂ ಪಾಪಮೋಚನಾರ್ಥಂ ಖೇದಂ ಕೃತ್ವಾ ಮನಾಂಸಿ ಪರಿವರ್ತಯದ್ಧಂ, ತಸ್ಮಾದ್ ಈಶ್ವರಾತ್ ಸಾನ್ತನಾಪ್ರಾಪ್ತೇಃ ಸಮಯ ಉಪಸ್ಥಾಪ್ಯತಿ; 20 ಪುನಶ್ಚ ಪೂರ್ವಕಾಲಮ್ ಆರಭ್ಯ ಪ್ರಚಾರಿತೋ ಯೋ ಯೀಶುಖ್ರೀಷ್ಣಸ್ತಮ್ ಈಶ್ವರೋ ಯುಷ್ಮಾನ್ ಪ್ರತಿ ವೇಷಯಿಷ್ಯತಿ | 21 ಕಿನ್ನು ಜಗತಃ ಸೃಷ್ಟಿಮಾರಭ್ಯ ಈಶ್ವರೋ ನಿಜಪವಿತ್ರಭವಿಷ್ಯದ್ವಾದಿಗಣೋನ ಯಥಾ ಕಥಿತವಾನ್ ತದನುಸಾರೇಣ ಸರ್ವೇಷಾಂ ಕಾರ್ಯಾಣಾಂ ಸಿದ್ಧಿಪರ್ಯಂತಂ ತೇನ ಸ್ಪರ್ಗೇ ವಾಸಃ ಕರ್ತವ್ಯಃ | (aiṛn g165) 22 ಯುಷ್ಮಾಕಂ ಪ್ರಭುಃ ಪರಮೇಶ್ವರೋ ಯುಷ್ಮಾಕಂ ಭ್ರಾತೃಗಣಮಧ್ಯಾತ್ ಮತ್ತದ್ವೃಶಂ ಭವಿಷ್ಯದ್ವಕ್ತಾರಮ್ ಉತ್ಪಾದಯಿಷ್ಯತಿ, ತತಃ ಸ ಯತ್ ಕಿಚ್ಛಿತ್ ಕಥಯಿಷ್ಯತಿ ತತ್ರ ಯೂಯಂ ಮನಾಂಸಿ ನಿಧದ್ಧಂ | 23 ಕಿನ್ನು ಯಃ ಕಶ್ಚಿತ್ ಪ್ರಾಣೀ ತಸ್ಯ ಭವಿಷ್ಯದ್ವಾದಿನಃ ಕಥಾಂ ನ ಗ್ರಹೀಷ್ಯತಿ ಸ ನಿಜಲೋಕಾನಾಂ ಮಧ್ಯಾದ್ ಉಚ್ಚೇತ್ಸ್ಯತೇ," ಇಮಾಂ ಕಥಾಮ್ ಅಸ್ಮಾಕಂ ಪೂರ್ವಪುರುಷೇಭ್ಯಃ ಕೇವಲೋ ಮೂಸಾಃ ಕಥಯಾಮಾಸ ಇತಿ ನಹಿ, 24 ಶಿಮೂಯೇಲ್ಭವಿಷ್ಯದ್ವಾದಿನಮ್ ಆರಭ್ಯ ಯಾವನ್ನೋ ಭವಿಷ್ಯದ್ವಾಕ್ಯಮ್ ಅಕಥಯನ್ ತೇ ಸರ್ವಭವ ಸಮಯಸ್ಥೈತಸ್ಯ ಕಥಾಮ್ ಅಕಥಯನ್ | 25 ಯೂಯಮಪಿ ತೇಷಾಂ ಭವಿಷ್ಯದ್ವಾದಿನಾಂ ಸನ್ಯಾನಾಃ, "ತವ ವಂಶೋದ್ಭವಪುಂಸಾ ಸರ್ವದೇಶೀಯಾ ಲೋಕಾ ಆಶಿಷಂ ಪ್ರಾಪ್ತಾ ಭವಿಷ್ಯನ್ತಿ", ಇಬ್ರಾಹೀಮೇ ಕಥಾಮೇತಾಂ ಕಥಯಿತ್ವಾ ಈಶ್ವರೋಽಸ್ಮಾಕಂ ಪೂರ್ವಪುರುಷೈಃ ಸಾರ್ಧಂ ಯಂ ನಿಯಮಂ ಸ್ಥಿರೀಕೃತವಾನ್ ತಸ್ಯ ನಿಯಮಸ್ಯಾಧಿಕಾರಿಣೋಪಿ ಯೂಯಂ ಭವಥ | 26 ಅತ ಈಶ್ವರೋ ನಿಜಪುತ್ರಂ ಯೀಶುಮ್ ಉತ್ಥಾಪ್ಯ ಯುಷ್ಮಾಕಂ ಸರ್ವೇಷಾಂ ಸ್ವಸ್ಥಪಾಪಾತ್ ಪರಾವರ್ತೃ ಯುಷ್ಮಭ್ಯಮ್ ಆಶಿಷಂ ದಾತುಂ ಪ್ರಥಮತಸ್ತಂ ಯುಷ್ಮಾಕಂ ನಿಕಟಂ ಪ್ರೇಷಿತವಾನ್ |

4 ಯಸ್ಮಿನ್ ಸಮಯೇ ಪಿತರಯೋಹನೌ ಲೋಕಾನ್ ಉಪದಿಶತಸ್ತಸ್ಮಿನ್ ಸಮಯೇ ಯಾಜಕಾ ಮಂದಿರಸ್ಯ ಸೇನಾಪತಯಃ ಸಿದೂಕೀಗಣಶ್ಚ 2 ತಯೋರ್ ಉಪದೇಶಕರಣೇ ಖ್ರೀಷ್ಣಸ್ಯೋತ್ಥಾನಮ್ ಉಪಲಕ್ಷ್ಯ ಸರ್ವೇಷಾಂ ಮೃತಾನಾಮ್ ಉತ್ಥಾನಪ್ರಸ್ತಾವೇ ಚ ವ್ಯಗ್ರಾಃ ಸನ್ನಸ್ತಾವುಪಾಗಮನ್ | 3 ತೌ ಧೃತ್ವಾ ದಿನಾವಸಾನಕಾರಣಾತ್ ಪರದಿನಪರ್ಯಂತಂ ರುದ್ಧ್ವಾ ಸ್ಥಾಪಿತವನ್ತಃ | 4 ತಥಾಪಿ ಯೇ ಲೋಕಾಸ್ತಯೋರುಪದೇಶಮ್ ಅಶ್ರುಣ್ವನ್ ತೇಷಾಂ ಪ್ರಾಯೇಣ ಪಙ್ಕುಸಹಸ್ರಾಣಿ ಜನಾ ವೃಶ್ವಸನ್ | 5 ಪರೇಽಹನಿ ಅಧಿಪತಯಃ ಪ್ರಾಚೀನಾ ಅಧ್ಯಾಪಕಾಶ್ಚ ಹಾನನನಾಮಾ ಮಹಾಯಾಜಕಃ 6 ಕಿಯಫಾ ಯೋಹನ್ ಸಿಕನ್ಸರ ಇತ್ಯಾದಯೋ ಮಹಾಯಾಜಕಸ್ಯ ಜ್ಞಾತಯಃ ಸರ್ವೇ ಯಿರೂಶಾಲಮ್ಗರೇ ಮಿಲಿತಾಃ | 7 ಅನನ್ತರಂ ಪ್ರೇರಿತೌ ಮಧ್ಯೇ ಸ್ಥಾಪಯಿತ್ವಾಪೃಚ್ಛನ್ ಯುವಾಂ ಕಯಾ ಶಕ್ತಯಾ ವಾ ಕೇನ ನಾಮ್ನಾ ಕರ್ಮ್ಯಾಣ್ಯೇತಾನಿ ಕುರುಥಃ? 8 ತದಾ ಪಿತರಃ ಪವಿತ್ರೇಣಾತ್ಮನಾ ಪರಿಪೂರ್ಣಃ ಸನ್ ಪ್ರತ್ಯವಾದೀತ್, ಹೇ ಲೋಕಾನಾಮ್ ಅಧಿಪತಿಗಣ ಹೇ ಇಸ್ರಾಯೇಲೀಯಪ್ರಾಚೀನಾಃ, 9 ಏತಸ್ಯ ದುರ್ಬಲಮಾನುಷಸ್ಯ ಹಿತಂ ಯತ್ ಕರ್ಮ್ಯಾಕ್ರಿಯತ, ಅರ್ಥಾತ್, ಸ ಯೇನ ಪ್ರಕಾರೇಣ ಸ್ವಸ್ಥೋಭವತ್ ತಚ್ಛೇದ್ ಅದ್ಯಾವಾಂ ಪೃಚ್ಛಥ, 10 ತರ್ಹಿ ಸರ್ವ ಇಸ್ರಾಯೇಲೀಯಲೋಕಾ ಯೂಯಂ ಜಾನೀತ ನಾಸರತೀಯೋ ಯೋ ಯೀಶುಖ್ರೀಷ್ಣಃ ಕ್ರುಶೇ ಯುಷ್ಮಾಭಿರವಿದ್ಯತ ಯಶ್ಚೇಶ್ವರೇಣ ಶ್ರುಶಾನಾತ್ ಉತ್ಥಾಪಿತಃ, ತಸ್ಯ ನಾಮ್ನಾ ಜನೋಯಂ ಸ್ವಸ್ಥಃ ಸನ್ ಯುಷ್ಮಾಕಂ ಸಮ್ನುಖೇ ಪ್ರೋತ್ತಿಷ್ಯತಿ | 11 ನಿಜೇತ್ಯಭಿ ಯುರ್ಷ್ಮಾಭಿರಯಂ ಯಃ ಪ್ರಸ್ತರೋಽವಜ್ಞಾತೋಽಭವತ್ ಸ ಪ್ರಧಾನಕೋಣಸ್ಯ ಪ್ರಸ್ತರೋಽಭವತ್ | 12 ತದ್ಗಿನ್ನಾದಪರಾತ್ ಕಸ್ಮಾದಪಿ ಪರಿತ್ರಾಣಂ ಭವಿತುಂ ನ ಶಕ್ನೋತಿ, ಯೇನ ತ್ರಾಣಂ ಪ್ರಾಪ್ಯೇತ ಭೂಮಣ್ಣಲಸ್ಯಲೋಕಾನಾಂ ಮಧ್ಯೇ ತಾದ್ಯಶಂ ಕಿಮಪಿ ನಾಮ ನಾಸ್ತಿ | 13 ತದಾ ಪಿತರಯೋಹನೋರೇತಾದ್ಯತೀಮ್ ಅಕ್ಷೇಭತಾಂ ದೃಷ್ಟ್ವಾ ತಾವವಿದ್ವಾಂಸೌ ನೀಚಲೋಕಾವಿತಿ ಬುದ್ಧ್ವಾ ಅಶ್ಚರ್ಯಮ್ ಅಮನ್ಯನ್ ತೌ ಚ ಯೀಶೋಃ ಸಚ್ಛಿನ್ಸೌ

ಜಾತಾವಿತಿ ಜ್ಞಾತುಮ್ ಅಶಕ್ತವನ್ | 14 ಕಿನ್ನು ತಾಭ್ಯಾಂ ಸಾರ್ಧಂ ತಂ ಸ್ವಸ್ಥಮಾನುಷಂ ತಿಷ್ಠಂತಂ ದೃಷ್ಟ್ವಾ ತೇ ಕಾಮಪ್ರಪರಾಮ್
ಆಪತ್ತಿಂ ಕರ್ತುಂ ನಾಶಕ್ತವನ್ | 15 ತದಾ ತೇ ಸಭಾತಃ ಸ್ಥಾನಾನರಂ ಗಂತುಂ ತಾನ್ ಆಜ್ಞಾಪ್ಯ ಸ್ವಯಂ ಪರಸ್ಪರಮ್ ಇತಿ
ಮನ್ತ್ರಣಾಮಕುರ್ವನ್ | 16 ತೌ ಮಾನವೌ ಪ್ರತಿ ಕಿಂ ಕರ್ತವ್ಯಂ? ತಾವೇಕಂ ಪ್ರಸಿದ್ಧಮ್ ಆಶ್ಚರ್ಯ್ಯಂ ಕರ್ಮ್ಯ ಕೃತವನ್ತೌ ತದ್
ಯಿರೂಶಾಲಮ್ನಿವಾಸಿನಾಂ ಸರ್ವೇಷಾಂ ಲೋಕಾನಾಂ ಸಮೀಪೇ ಪ್ರಾಕಾಶತ ತಚ್ಚ ವಯಮಪಹೋಗ್ತುಂ ನ ಶಕ್ತಮಃ |
17 ಕಿನ್ನು ಲೋಕಾನಾಂ ಮಧ್ಯಮ್ ಏತದ್ ಯಥಾ ನ ವ್ಯಾಪೋತಿ ತದರ್ಥಂ ತೌ ಭಯಂ ಪ್ರದರ್ಶ್ಯ ತೇನ ನಾಮ್ನಾ ಕಮಪಿ
ಮನುಷ್ಯಂ ನೋಪದಿತಶಮ್ ಇತಿ ದೃಢಂ ನಿಷೇಧಾಮಃ | 18 ತತಸ್ತೇ ಪ್ರೇರಿತಾವಾಹೂಯ ಏತದಾಜ್ಞಾಪಯನ್ ಇತಃ ಪರಂ
ಯೀಶೋ ನಾಮ್ನಾ ಕದಾಪಿ ಕಾಮಪಿ ಕಥಾಂ ಮಾ ಕಥಯಂತಂ ಕಿಮಪಿ ನೋಪದಿಶತ್ | 19 ತತಃ ಪಿತರಯೋಹನೌ
ಪ್ರತ್ಯವದತಾಮ್ ಈಶ್ವರಸ್ಯಾಜ್ಞಾಗ್ರಹಣಂ ವಾ ಯುಷ್ಮಾಕಮ್ ಆಜ್ಞಾಗ್ರಹಣಮ್ ಏತಯೋ ಮರ್ದ್ಯೇ ಈಶ್ವರಸ್ಯ ಗೋಚರೇ ಕಿಂ
ವಿಹಿತಂ? ಯುಯಂ ತಸ್ಯ ವಿವೇಚನಾಂ ಕುರುತ | 20 ವಯಂ ಯದ್ ಅಪಶ್ಯಾಮ ಯದಶೃಣುಮ ಚ ತನ್ನ ಪ್ರಚಾರಯಿಷ್ಯಾಮ
ಏತತ್ ಕದಾಪಿ ಭವಿತುಂ ನ ಶಕ್ನೋತಿ | 21 ಯದಘಟಿತ ತದ್ ದೃಷ್ಟ್ವಾ ಸರ್ವೇ ಲೋಕಾ ಈಶ್ವರಸ್ಯ ಗುಣಾನ್ ಅನ್ವವದನ್
ತಸ್ಮಾತ್ ಲೋಕಭಯಾತ್ ತೌ ದಣ್ಡಿಯಂತಂ ಕಮಪ್ಯುಪಾಯಂ ನ ಪ್ರಾಪ್ಯ ತೇ ಪುನರಪಿ ತರ್ಜಯಿತ್ವಾ ತಾವತ್ಯಜನ್ | 22
ಯಸ್ಯ ಮಾನುಷಸ್ಯೈತತ್ ಸ್ವಾಸ್ಥ್ಯಕರಣಮ್ ಆಶ್ಚರ್ಯ್ಯಂ ಕರ್ಮ್ಯಾಕ್ರಿಯತ ತಸ್ಯ ವಯಶ್ಚತ್ವಾರಿಂಶದ್ವತ್ಸರಾ ವ್ಯತೀತಾಃ | 23
ತತಃ ಪರಂ ತೌ ವಿಸೃಷ್ಟ್ವಾ ಸನ್ತೌ ಸ್ವಸಂಜ್ಞಾನಾಂ ಸನ್ನಿಧಿಂ ಗತ್ವಾ ಪ್ರಧಾನಯಾಜಕೈಃ ಪ್ರಾಚೀನಲೋಕೈಶ್ಚ ಪ್ರೋಕ್ತಾಃ ಸರ್ವಾಃ
ಕಥಾ ಜ್ಞಾಪಿತವನ್ತೌ | 24 ತಚ್ಚುತ್ವಾ ಸರ್ವಃ ಏಕಚಿತ್ತೀಭೂಯ ಈಶ್ವರಮುದ್ಧಿಶ್ಯ ಪ್ರೋಚ್ಛೈರೇತತ್ ಪ್ರಾರ್ಥಯನ್ತು ಹೇ ಪ್ರಭೋ
ಗಗಣಪೃಥಿವೀಪಯೋಧೀನಾಂ ತೇಷು ಚ ಯದ್ಯದ್ ಆಸ್ತೇ ತೇಷಾಂ ಸೃಷ್ಟೇಶ್ವರಸ್ತ್ವಂ | 25 ತ್ವಂ ನಿಜಸೇವಕೇನ ದಾಯೂದಾ
ವಾಕ್ಯಮಿದಮ್ ಉವಚಿಧ, ಮನುಷ್ಯಾ ಅನ್ಯದೇಶೀಯಾಃ ಕುರ್ವನ್ತಿ ಕಲಹಂ ಕುತಃ | ಲೋಕಾಃ ಸರ್ವೇ ಕಿಮರ್ಥಂ ವಾ ಚಿನ್ತಾಂ
ಕುರ್ವನ್ತಿ ನಿಷ್ಕಲಾಂ | 26 ಪರಮೇಶಸ್ಯ ತೇನೈವಾಭಿಷಿಕ್ತಸ್ಯ ಜನಸ್ಯ ಚ | ವಿರುದ್ಧಮಭಿತಿಷ್ಠನ್ತಿ ಪೃಥಿವ್ಯಾಃ ಪತಯಃ ಕುತಃ | 27
ಫಲತಸ್ತವ ಹಸ್ತೇನ ಮನ್ತ್ರಣಯಾ ಚ ಪೂರ್ವ್ವ ಯದ್ಯತ್ ಸ್ಥಿರೀಕೃತಂ ತದ್ ಯಥಾ ಸಿದ್ಧಂ ಭವತಿ ತದರ್ಥಂ ತ್ವಂ ಯಮ್
ಅಧಿಷಿಕ್ತವಾನ್ ಸ ಏವ ಪವಿತ್ರೋ ಯೀಶುಸ್ತಸ್ಯ ಪ್ರಾತಿಕೂಲ್ಯೇನ ಹೇರೋದ್ ಪನೀಯಮೀಲಾತೋ 28 5ನ್ಯದೇಶೀಯಲೋಕಾ
ಇಸ್ರಾಯೀಲೋಕಾಶ್ಚ ಸರ್ವಃ ಏತೇ ಸಭಾಯಾಮ್ ಅತಿಷ್ಠನ್ | 29 ಹೇ ಪರಮೇಶ್ವರ ಅಧುನಾ ತೇಷಾಂ ತರ್ಜನಂ ಗರ್ಜನಂ
ಶೃಣು; 30 ತಥಾ ಸ್ವಾಸ್ಥ್ಯಕರಣಕರ್ಮಣಾ ತವ ಬಾಹುಬಲಪ್ರಕಾಶಪೂರ್ವ್ವಕಂ ತವ ಸೇವಕಾನ್ ನಿರ್ಭಯೀನ ತವ ವಾಕ್ಯಂ
ಪ್ರಚಾರಯಿಷ್ಯಂತು ತವ ಪವಿತ್ರಪ್ರತ್ಯಸ್ಯ ಯೀಶೋ ನಾಮ್ನಾ ಆಶ್ಚರ್ಯ್ಯಾಣ್ಯಸಮ್ಯವಾನಿ ಚ ಕರ್ಮ್ಯಾಣಿ ಕರ್ತುಮಿಚ್ಛಾಪಯ | 31
ಇತ್ಥಂ ಪ್ರಾರ್ಥನಯಾ ಯತ್ರ ಸ್ಥಾನೇ ತೇ ಸಭಾಯಾಮ್ ಆಸನ್ ತತ್ ಸ್ಥಾನಂ ಪ್ರಾಕಮ್ಪುತ; ತತಃ ಸರ್ವೇ ಪವಿತ್ರೇಣಾತ್ಮನಾ
ಪರಿಪೂರ್ಣಾಃ ಸನ್ತು ಈಶ್ವರಸ್ಯ ಕಥಾಮ್ ಅಕ್ಷೋಭೇಣ ಪ್ರಾಚಾರಯನ್ | 32 ಅಪರಂ ಪ್ರತ್ಯಯಕಾರಿಲೋಕಸಮೂಹಾ
ಏಕಮನಸ ಏಕಚಿತ್ತೀಭೂಯ ಸ್ಥಿತಾಃ | ತೇಷಾಂ ಕೇನಿ ನಿಜಸಮ್ಪತ್ತಿಂ ಸ್ವೀಯಾಂ ನಾಜಾನನ್ ಕಿನ್ನು ತೇಷಾಂ ಸರ್ವಾಃ ಸಮ್ಪತ್ಯಃ
ಸಾಧಾರಣೈನ ಸ್ಥಿತಾಃ | 33 ಅನ್ಯಚ್ಚ ಪ್ರೇರಿತಾ ಮಹಾಶಕ್ತಿಪ್ರಕಾಶಪೂರ್ವ್ವಕಂ ಪ್ರಭೋ ಯೀಶೋರುತ್ಯಾನೇ ಸಾಕ್ಷಮ್ ಅದದುಃ,
ತೇಷು ಸರ್ವೇಷು ಮಹಾನುಗ್ರಹೋಽಭವಚ್ಚ | 34 ತೇಷಾಂ ಮಧ್ಯೇ ಕಸ್ಯಾಪಿ ದ್ರವ್ಯನ್ಮೂನತಾ ನಾಭವದ್ ಯತಸ್ತೇಷಾಂ
ಗೃಹಭೂಮ್ಯಾದ್ಯಾ ಯಾಃ ಸಮ್ಪತ್ತಯ ಆಸನ್ ತಾ ವಿಕ್ರೀಯ 35 ತನ್ಮೂಲ್ಯಮಾನೀಯ ಪ್ರೇರಿತಾನಾಂ ಚರಣೇಷು ತೈಃ ಸ್ಥಾಪಿತಂ;
ತತಃ ಪ್ರತ್ಯೇಕಶಃ ಪ್ರಯೋಜನಾನುಸಾರೇಣ ದತ್ತಮಭವತ್ | 36 ವಿಶೇಷತಃ ಕುಪ್ರೋಪವದ್ವೀಪೀಯೋ ಯೋಸಿನಾಮಕೋ
ಲೇವಿವಂಶಜಾತ ಏಕೋ ಜನೋ ಭೂಮ್ಯಧಿಕಾರೀ, ಯಂ ಪ್ರೇರಿತಾ ಬರ್ಣಬ್ಯಾ ಅರ್ಥಾತ್ ಸಾನ್ವನಾದಾಯಕ ಇತ್ಯುಕ್ತ್ವಾ
ಸಮಾಹೂಯನ್, 37 ಸ ಜನೋ ನಿಜಭೂಮಿಂ ವಿಕ್ರೀಯ ತನ್ಮೂಲ್ಯಮಾನೀಯ ಪ್ರೇರಿತಾನಾಂ ಚರಣೇಷು ಸ್ಥಾಪಿತವಾನ್ |

5 ತದಾ ಅನಾನಿಯನಾಮಕ ಏಕೋ ಜನೋ ಯಸ್ಯ ಭಾರ್ಯ್ಯಯಾ ನಾಮ ಸಫೀರಾ ಸ ಸ್ವಾಧಿಕಾರಂ ವಿಕ್ರೀಯ 2 ಸ್ವಭಾರ್ಯ್ಯಯಂ
ಜ್ಞಾಪಯಿತ್ವಾ ತನ್ಮೂಲ್ಯಸ್ಯೈಕಾಂಶಂ ಸಜ್ಜೋಪ್ಯ ಸ್ಥಾಪಯಿತ್ವಾ ತದನ್ಯಾಂಶಮಾತ್ರಮಾನೀಯ ಪ್ರೇರಿತಾನಾಂ ಚರಣೇಷು
ಸಮರ್ಪಿತವಾನ್ | 3 ತಸ್ಮಾತ್ ಪಿತರೋಕಥಯತ್ ಹೇ ಅನಾನಿಯ ಭೂಮೇ ಮೂರ್ಘಂ ಕಿಚ್ಚಿತ್ ಸಜ್ಜೋಪ್ಯ ಸ್ಥಾಪಯಿಷ್ಯಂತುಂ
ಪವಿತ್ರಸ್ಯಾತ್ಮನಃ ಸನ್ನಿಧೌ ಮೃಷಾವಾಕ್ಯಂ ಕಥಯಿಷ್ಯಂತು ಇತ್ಯುಕ್ತಾನ್ ಕುತಸ್ತವಾನ್ತಃಕರಣೇ ಪ್ರವೃತ್ತಿಮಜನಯತ್? 4 ಸಾ ಭೂಮಿ
ರ್ಯದಾ ತವ ಹಸ್ತಗತಾ ತದಾ ಕಿಂ ತವ ಸ್ವೀಯಾ ನಾಸೀತ್? ತರ್ಹಿ ಸ್ವಾನ್ತಃಕರಣೇ ಕುತ ಏತಾದೃಶೀ ಕುಕಲ್ಪನಾ ತ್ವಯಾ ಕೃತಾ? ತ್ವಂ
ಕೇವಲಮನುಷ್ಯಸ್ಯ ನಿಕಟೇ ಮೃಷಾವಾಕ್ಯಂ ನಾವಾದೀಃ ಕಿನ್ವೀಶ್ವರಸ್ಯ ನಿಕಟೇಽಪಿ | 5 ಏತಾಂ ಕಥಾಂ ಶ್ರುತ್ವೈವ ಸೋಽನಾನಿಯೋ

ಭೂಮಿ ಪತನ್ ಪ್ರಾಣಾನ್ ಅತ್ಯಜತ್, ತದ್ವೃತ್ತಾನ್ತಂ ಯಾವನ್ನೋ ಲೋಕಾ ಅಶೃಣ್ವನ್ ತೇಷಾಂ ಸರ್ವೇಷಾಂ ಮಹಾಭಯಮ್
ಅಜಾಯತ್ | 6 ತದಾ ಯುವಲೋಕಾಸ್ತಂ ವಸ್ತ್ರೇಣಾಚ್ಛಾದ್ಯ ಬಹಿ ನಿರ್ಗತಾ ಶೃಶಾನೇಽಸ್ಥಾಪಯನ್ | 7 ತತಃ ಪ್ರಹರೈಕಾನನ್ತರಂ
ಕಿಂ ವೃತ್ತಂ ತನ್ನಾವಗತ್ಯ ತಸ್ಯ ಭಾರ್ಯಾಪಿ ತತ್ರ ಸಮುಪಸ್ಥಿತಾ | 8 ತತಃ ಪಿತರಸ್ತಾಮ್ ಅಪ್ಯಚ್ಛತ್, ಯುವಾಭ್ಯಾಮ್
ಏತಾವನ್ಮುದ್ರಾಭ್ಯೋ ಭೂಮಿ ವಿಕ್ರೀತಾ ನ ವಾ? ಏತತ್ತಂ ವದ; ತದಾ ಸಾ ಪ್ರತ್ಯವಾದೀತ್ ಸತ್ಯಮ್ ಏತಾವದ್ಭ್ಯೋ ಮುದ್ರಾಭ್ಯ
ಏವ | 9 ತತಃ ಪಿತರೋಕಥಯತ್ ಯುವಾಂ ಕಥಂ ಪರಮೇಶ್ವರಸ್ಯಾತ್ಮಾನಂ ಪರೀಕ್ಷಿತುಮ್ ಏಕಮನ್ವಣಾವಭವತಾಂ? ಪಶ್ಯ
ಯೇ ತವ ಪತಿಂ ಶೃಶಾನೇ ಸ್ಥಾಪಿತವನ್ತಸ್ಯೇ ದ್ವಾರಸ್ಯ ಸಮೀಪೇ ಸಮುಪತಿಷ್ಯನ್ನಿ ತ್ವಾಮಪಿ ಬಹಿನೇಽಪ್ಯನ್ನಿ | 10 ತತಃ ಸಾಪಿ ತಸ್ಯ
ಚರಣಸನ್ನಿಧೌ ಪತಿತ್ವಾ ಪ್ರಾಣಾನ್ ಅತ್ಯಾಕ್ಷೀತ್ | ಪಶ್ಯಾತ್ ತೇ ಯುವಾನೋಽಭ್ಯನ್ತರಮ್ ಆಗತ್ಯ ತಾಮಪಿ ಮೃತಾಂ ದೃಷ್ಟ್ವಾ ಬಹಿ
ನಿರ್ಗತಾ ತಸ್ಯಾಃ ಪತ್ಯುಃ ಪಾರ್ಶ್ವೇ ಶೃಶಾನೇ ಸ್ಥಾಪಿತವನ್ತಃ | 11 ತಸ್ಮಾತ್ ಮಣ್ಣಲ್ಯಾಃ ಸರ್ವೇ ಲೋಕಾ ಅನ್ಯಲೋಕಾಶ್ಚ ತಾಂ
ವಾತ್ಸಾಂ ಶ್ರುತ್ವಾ ಸಾದ್ವಸಂ ಗತಾಃ | 12 ತತಃ ಪರಂ ಪ್ರೇರಿತಾನಾಂ ಹಸ್ಯೆ ಲೋಕಾನಾಂ ಮಧ್ಯೇ ಬಹ್ವಾಶ್ಚರ್ಯ್ಯಾಣ್ಯದ್ಯುತಾನಿ
ಕರ್ಮಾಣ್ಯಕ್ರಿಯನ್ತಃ; ತದಾ ಶಿಷ್ಯಾಃ ಸರ್ವ್ ಏಕಚಿತ್ತೀಭೂಯ ಸುಲೇಮಾನೋ ಽಲಿನ್ತೇ ಸಮೂಯಾಸನ್ | 13 ತೇಷಾಂ
ಸಜ್ಜಾನ್ತಗೋರ್ ಭವಿತುಂ ಕೋಪಿ ಪ್ರಗಲ್ಬತಾಂ ನಾಗಮತ್ ಕಿನ್ತು ಲೋಕಾಸ್ತಾನ್ ಸಮಾದ್ರಿಯನ್ತ | 14 ಸ್ತ್ರಿಯಃ ಪುರುಷಾಶ್ಚ
ಬಹವೋ ಲೋಕಾ ವಿಶ್ವಾಸ್ಯ ಪ್ರಭುಂ ಶರಣಮಾಪನ್ಯಾಃ | 15 ಪಿತರಸ್ಯ ಗಮನಾಗಮನಾಭ್ಯಾಂ ಕೇನಾಪಿ ಪ್ರಕಾರೇಣ ತಸ್ಯ
ಛಾಯಾ ಕಸ್ಮಿಂಶ್ಚಿಜ್ಜನೇ ಲಗಿಷ್ಯತೀತ್ಯಾಶಯಾ ಲೋಕಾ ರೋಗಿಣಃ ಶಿವಿಕಯಾ ಖಟ್ಟಯಾ ಚಾನೀಯ ಪಥಿ ಪಥಿ ಸ್ಥಾಪಿತವನ್ತಃ |
16 ಚತುರ್ಧಿಕ್ಸನ್ತಗರೇಭ್ಯೋ ಬಹವೋ ಲೋಕಾಃ ಸಮೂಯ ರೋಗಿಣೋಽಪವಿತ್ರಭುತಗ್ರಸ್ತಾಂಶ್ಚ ಯಿರೂಶಾಲಮಮ್
ಆನಯನ್ ತತಃ ಸರ್ವೇ ಸ್ವಸ್ಥಾ ಅಕ್ರಿಯನ್ತ | 17 ಅನನ್ತರಂ ಮಹಾಯಾಜಕಃ ಸಿದೂಕಿನಾಂ ಮತಗ್ರಾಹಿಣಸ್ತೇಷಾಂ ಸಹಚರಾಶ್ಚ
18 ಮಹಾಕ್ರೋಧಾನ್ವಿತಾಃ ಸನ್ತಃ ಪ್ರೇರಿತಾನ್ ದೃತ್ವಾ ನೀಚಲೋಕಾನಾಂ ಕಾರಾಯಾಂ ಬದ್ಧಾಃ ಸ್ಥಾಪಿತವನ್ತಃ | 19 ಕಿನ್ತು
ರಾತ್ರೌ ಪರಮೇಶ್ವರಸ್ಯ ದೂತಃ ಕಾರಾಯಾ ದ್ವಾರಂ ಮೋಚಯಿತ್ವಾ ತಾನ್ ಬಹಿರಾನೀಯಾಕಥಯತ್, 20 ಯೂಯಂ ಗತ್ವಾ
ಮನ್ನಿರೇ ದಣ್ಡಾಯಮಾನಾಃ ಸನ್ನೋ ಲೋಕಾನ್ ಪ್ರತೀಮಾಂ ಜೀವನದಾಯಿಕಾಂ ಸರ್ವ್ವಾಂ ಕಥಾಂ ಪ್ರಚಾರಯತ | 21
ಇತಿ ಶ್ರುತ್ವಾ ತೇ ಪ್ರತ್ಯಾಷೇ ಮನ್ನಿರ ಉಪಸ್ಥಾಯ ಉಪದಿಷ್ಟವನ್ತಃ | ತದಾ ಸಹಚರಗಣೇನ ಸಹಿತೋ ಮಹಾಯಾಜಕ ಆಗತ್ಯ
ಮನ್ರಿಗಣಮ್ ಇಸ್ರಾಯೇಲ್ವಂಶಸ್ಯ ಸರ್ವ್ವಾನ್ ರಾಜಸಭಾಸದಃ ಸಭಾಸ್ಥಾನ್ ಕೃತ್ವಾ ಕಾರಾಯಾಸ್ತಾನ್ ಆಪಯಿತುಂ ಪದಾತಿಗಣಂ
ಪ್ರೇರಿತವಾನ್ | 22 ತತಸ್ತೇ ಗತ್ವಾ ಕಾರಾಯಾಂ ತಾನ್ ಅಪ್ರಾಪ್ಯ ಪ್ರತ್ಯಾಗತ್ಯ ಇತಿ ವಾರ್ತಾಮ್ ಅವಾದಿಷುಃ, 23 ವಯಂ ತತ್ರ ಗತ್ವಾ
ನಿರ್ವಿಘ್ನಂ ಕಾರಾಯಾ ದ್ವಾರಂ ರುದ್ಧಂ ರಕ್ಷಕಾಂಶ್ಚ ದ್ವಾರಸ್ಯ ಬಹಿರ್ದಣ್ಡಾಯಮಾನಾನ್ ಅದರ್ಶಾಮ ಏವ ಕಿನ್ತು ದ್ವಾರಂ
ಮೋಚಯಿತ್ವಾ ತನ್ಮಧ್ಯೇ ಕಮಪಿ ದ್ರಷ್ಟುಂ ನ ಪ್ರಾಪ್ತಾಃ | 24 ಏತಾಂ ಕಥಾಂ ಶ್ರುತ್ವಾ ಮಹಾಯಾಜಕೋ ಮನ್ನಿರಸ್ಯ ಸೇನಾಪತಿಃ
ಪ್ರಧಾನಯಾಜಕಾಶ್ಚ ಇತ ಪರಂ ಕಿಮಪರಂ ಭವಿಷ್ಯತೀತಿ ಚಿನ್ತಯಿತ್ವಾ ಸನ್ನಿಗ್ಧಚಿತ್ತಾ ಅಭವನ್ | 25 ಏತಸ್ಮಿನ್ನೇವ ಸಮಯೇ
ಕಶ್ಚಿತ್ ಜನ ಆಗತ್ಯ ವಾರ್ತಾಮೇತಾಮ್ ಅವದತ್ ಪಶ್ಯತ ಯೂಯಂ ಯಾನ್ ಮಾನವಾನ್ ಕಾರಾಯಾಮ್ ಅಸ್ಥಾಪಯತ
ತೇ ಮನ್ನಿರೇ ತಿಷ್ಠನ್ನೋ ಲೋಕಾನ್ ಉಪದಿಶನ್ನಿ | 26 ತದಾ ಮನ್ನಿರಸ್ಯ ಸೇನಾಪತಿಃ ಪದಾತಯಶ್ಚ ತತ್ರ ಗತ್ವಾ ಚೇಲ್ಲೋಕಾಃ
ಪಾಷಾಣಾನ್ ನಿಕ್ಷಿಪ್ಯಾಸ್ತಾನ್ ಮಾರಯನ್ತೀತಿ ಭಿಯಾ ವಿನತ್ಯಾಚಾರಂ ತಾನ್ ಆನಯನ್ | 27 ತೇ ಮಹಾಸಭಾಯಾ ಮಧ್ಯೇ
ತಾನ್ ಅಸ್ಥಾಪಯನ್ ತತಃ ಪರಂ ಮಹಾಯಾಜಕಸ್ತಾನ್ ಅಪ್ಯಚ್ಛತ್, 28 ಅನೇನ ನಾಮ್ನಾ ಸಮುಪದೇಷ್ಟುಂ ವಯಂ ಕಿಂ
ದೃಢಂ ನ ನ್ಯಷೇಧಾಮ್? ತಥಾಪಿ ಪಶ್ಯತ ಯೂಯಂ ಸ್ತೇಷಾಂ ತೇನೋಪದೇಶೇನೇ ಯಿರೂಶಾಲಮಂ ಪರಿಪೂರ್ಣಂ
ಕೃತ್ವಾ ತಸ್ಯ ಜನಸ್ಯ ರಕ್ಷಪಾತಜನಿತಾಪರಾಧಮ್ ಅಸ್ತಾನ್ ಪ್ರತ್ಯಾನೇತುಂ ಚೇಷ್ಟಧ್ಯೇ | 29 ತತಃ ಪಿತರೋನ್ಯಪ್ರೇರಿತಾಶ್ಚ
ಪ್ರತ್ಯವದನ್ ಮಾನುಷಸ್ಯಾಜ್ಞಾಗ್ರಹಣಾದ್ ಈಶ್ವರಸ್ಯಾಜ್ಞಾಗ್ರಹಣಮ್ ಅಸ್ಮಾಕಮುಚಿತಮ್ | 30 ಯಂ ಯೀಶುಂ ಯೂಯಂ
ಕ್ರುಶೇ ವೇಧಿತ್ವಾಹತ ತಮ್ ಅಸ್ಮಾಕಂ ವೈತ್ಯಕ ಈಶ್ವರ ಉತ್ಥಾಪ್ಯ 31 ಇಸ್ರಾಯೇಲ್ವಂಶಾನಾಂ ಮನಃಪರಿವರ್ತನಂ ಪಾಪಕ್ಷಮಾಞ್ಞ
ಕರ್ತುಂ ರಾಜಾನಂ ಪರಿತ್ರಾತಾರಾಞ್ಞ ಕೃತ್ವಾ ಸ್ವದಕ್ಷಿಣಪಾರ್ಶ್ವೇ ತಸ್ಯಾನ್ವತಿಮ್ ಅಕರೋತ್ | 32 ಏತಸ್ಮಿನ್ ವಯಮಪಿ ಸಾಕ್ಷಿಣ
ಅಸ್ಮಹೇ, ತತ್ ಕೇವಲಂ ನಹಿ, ಈಶ್ವರ ಆಜ್ಞಾಗ್ರಾಹಿಭ್ಯೋ ಯಂ ಪವಿತ್ರಮ್ ಆತ್ಮನಂ ದತ್ತವಾನ್ ಸೋಪಿ ಸಾಕ್ಷಸ್ತಿ | 33 ಏತದ್ವಾಕ್ಯೇ
ಶ್ರುತೇ ತೇಷಾಂ ಹೃದಯಾನಿ ವಿಧ್ಯಾನ್ಯಭವನ್ ತತಸ್ತೇ ತಾನ್ ಹನ್ತುಂ ಮನ್ರಿತವನ್ತಃ | 34 ಏತಸ್ಮಿನ್ನೇವ ಸಮಯೇ ತತ್ಸಭಾಸ್ಥಾನಾಂ
ಸರ್ವ್ವಲೋಕಾನಾಂ ಮಧ್ಯೇ ಸುಖಾತೋ ಗಮಿಲೀಯೇಲ್ವಾಮಕ ಏಕೋ ಜನೋ ವ್ಯವಸ್ಥಾಪಕಃ ಫಿರೂಶಿಲೋಕ ಉತ್ಥಾಯ
ಪ್ರೇರಿತಾನ್ ಕ್ಷಣಾರ್ಧಂ ಸ್ಥಾನಾನ್ತರಂ ಗನ್ತುಮ್ ಆದಿಶ್ಯ ಕಥಿತವಾನ್, 35 ಹೇ ಇಸ್ರಾಯೇಲ್ವಂಶೀಯಾಃ ಸರ್ವೇ ಯೂಯಮ್
ಏತಾನ್ ಮಾನುಷಾನ್ ಪ್ರತಿ ಯತ್ ಕರ್ತುಮ್ ಉದ್ಯತಾಸ್ತಸ್ಮಿನ್ ಸಾವಧಾನಾ ಭವತ | 36 ಇತಃ ಪೂರ್ವಂ ಧೂದಾನಾಮೈಕೋ

ಜನ ಉಪಸ್ಥಾಯ ಸ್ವಂ ಕಮಪಿ ಮಹಾಪುರುಷಮ್ ಅವದತ್, ತತಃ ಪ್ರಾಯೇಣ ಚತುಃಶತಲೋಕಾಸ್ತಸ್ಯ ಮತಗ್ರಾಹಿಣೋಭವನ್ ಪಶ್ಚಾತ್ ಸ ಹತೋಭವತ್ ತಸ್ಮಾಜ್ಞಾಗ್ರಾಹಿಣೋ ಯಾವನ್ನೋ ಲೋಕಾಸ್ತೇ ಸರ್ವೇ ವೀರ್ತಿಣಾಃ ಸನ್ನೋ ಽಕೃತಕಾರ್ಯಾ ಅಭವನ್ | 37 ತಸ್ಮಾಜ್ಞನಾತ್ ಪರಂ ನಾಮಲೇಖನಸಮಯೇ ಗಾಲೀಲೀಯಯಿಹೂದಾನಾಮೈಕೋ ಜನ ಉಪಸ್ಥಾಯ ಬಹೂಲ್ಲೋಕಾನ್ ಸ್ವಮತಂ ಗ್ರಾಹೀತವಾನ್ ತತಃ ಸೋಪಿ ವ್ಯನಶ್ಯತ್ ತಸ್ಮಾಜ್ಞಾಗ್ರಾಹಿಣೋ ಯಾವನ್ನೋ ಲೋಕಾ ಆಸನ್ ತೇ ಸರ್ವೇ ವೀರ್ತಿಣಾ ಅಭವನ್ | 38 ಅಧುನಾ ವದಾಮಿ, ಯೂಯಮ್ ಏತಾನ್ ಮನುಷ್ಯಾನ್ ಪ್ರತಿ ಕಿಮಪಿ ನ ಕೃತ್ವಾ ಕ್ಷಾನ್ತಾ ಭವತ, ಯತ ಏಷ ಸಜ್ಜಲ್ಯ ಏತತ್ ಕರ್ಮ್ಯ ಚ ಯದಿ ಮನುಷ್ಯಾದಭವತ್ ತರ್ಹಿ ವಿಫಲಂ ಭವಿಷ್ಯತಿ | 39 ಯದೀಶ್ವರಾದಭವತ್ ತರ್ಹಿ ಯೂಯಂ ತಸ್ಮಾನ್ಯಥಾ ಕರ್ತುಂ ನ ಶಕ್ಯಥ, ವರಮ್ ಈಶ್ವರರೋಧಕಾ ಭವಿಷ್ಯಥ | 40 ತದಾ ತಸ್ಯ ಮನ್ತ್ರಣಾಂ ಸ್ವೀಕೃತ್ಯ ತೇ ಪ್ರೇರಿತಾನ್ ಆಹೂಯ ಪ್ರಹೃತ್ಯ ಯೀಶೋ ನಾಫಮ್ನಾ ಕಾಮಪಿ ಕಥಾಂ ಕಥಯಿತುಂ ನಿಷ್ಕಿಧ್ಯ ವ್ಯಸರ್ಜನ್ | 41 ಕಿನ್ನು ತಸ್ಯ ನಾಮಾರ್ಥಂ ವಯಂ ಲಜ್ಜಾಭೋಗಸ್ಯ ಯೋಗ್ಯತ್ವೇನ ಗಣಿತಾ ಇತ್ಯತ್ರ ತೇ ಸಾನನ್ವಾಃ ಸನ್ವಃ ಸಭಾಸ್ಥಾನಾಂ ಸಾಕ್ಷಾದ್ ಅಗಚ್ಛನ್ | 42 ತತಃ ಪರಂ ಪ್ರತಿದಿನಂ ಮನ್ದಿರೇ ಗೃಹೇ ಗೃಹೇ ಚಾವಿಶ್ರಾಮಮ್ ಉಪದಿಶ್ಯ ಯೀಶುಖ್ರೀಷ್ಟಸ್ಯ ಸುಸಂವಾದಂ ಪ್ರಚಾರಿತವನ್ |

6 ತಸ್ಮಿನ್ ಸಮಯೇ ಶಿಷ್ಯಾಣಾಂ ಬಾಹುಲ್ಯಾತ್ ಪ್ರಾತ್ಯಹಿಕದಾನಸ್ಯ ವಿಶ್ರಾಣಸ್ಯ ಭಿನ್ನದೇಶೀಯಾನಾಂ ವಿಧವಾಸ್ತ್ರೀಗಣ ಉಪೇಕ್ಷಿತೇ ಸತಿ ಇಬ್ರೀಯಲೋಕೈಃ ಸಹಾನ್ವದೇಶೀಯಾನಾಂ ವಿವಾದ ಉಪಾತಿಷ್ಠತ್ | 2 ತದಾ ದ್ವಾದಶಪ್ರೇರಿತಾಃ ಸರ್ವಾನ್ ಶಿಷ್ಯಾನ್ ಸಂಗ್ರಹ್ಯಕಥಯನ್ ಈಶ್ವರಸ್ಯ ಕಥಾಪ್ರಚಾರಂ ಪರಿತ್ಯಜ್ಯ ಭೋಜನಗವೇಷಣಮ್ ಅಸ್ಮಾಕಮ್ ಉಚಿತಂ ನಹಿ | 3 ಅತೋ ಹೇ ಭ್ರಾತೃಗಣ ವಯಮ್ ಏತತ್ಕರ್ಮಣೋ ಭಾರಂ ಯೇಭ್ಯೋ ದಾತುಂ ಶಕ್ಯಮ ಏತಾದ್ಯಶಾನ್ ಸುಖ್ಯಾತ್ಯಾಪನ್ನಾನ್ ಪವಿತ್ರೇಣಾತ್ಮನಾ ಜ್ಞಾನೇನ ಚ ಪೂರ್ಣಾನ್ ಸಪ್ಪಜನಾನ್ ಯೂಯಂ ಸ್ವೇಷಾಂ ಮಧ್ಯೇ ಮನೋನೀತಾನ್ ಕುರುತ, 4 ಕಿನ್ನು ವಯಂ ಪ್ರಾರ್ಥನಾಯಾಂ ಕಥಾಪ್ರಚಾರಕರ್ಮ್ಯಣಿ ಚ ನಿತ್ಯಪ್ರವೃತ್ತಾಃ ಸ್ಥಾಸ್ತಾಮಃ | 5 ಏತಸ್ಯಾಂ ಕಥಾಯಾಂ ಸರ್ವೇ ಲೋಕಾಃ ಸನ್ತುಷ್ಟಾಃ ಸನ್ವಃ ಸ್ವೇಷಾಂ ಮಧ್ಯಾತ್ ಸಿಫಾನಾಃ ಫಿಲಿಪಃ ಪ್ರಖರೋ ನಿಕಾನೋರ್ ತೀಮನ್ ಪರ್ಮೀಣಾ ಯಿಹೂದಿಮತಗ್ರಾಹೀ-ಆನ್ವಿಯಖಿಯಾನಗರೀಯೋ ನಿಕಲಾ ಏತಾನ್ ಪರಮಭಕ್ತಾನ್ ಪವಿತ್ರೇಣಾತ್ಮನಾ ಪರಿಪೂರ್ಣಾನ್ ಸಪ್ತ ಜನಾನ್ 6 ಪ್ರೇರಿತಾನಾಂ ಸಮಕ್ಷಮ್ ಆನಯನ್, ತತಸ್ತೇ ಪ್ರಾರ್ಥನಾಂ ಕೃತ್ವಾ ತೇಷಾಂ ಶಿರಃಸು ಹಸ್ತಾನ್ ಅರ್ಪಯನ್ | 7 ಅಪರಂಭ್ಯ ಈಶ್ವರಸ್ಯ ಕಥಾ ದೇಶಂ ವ್ಯಾಪ್ನೋತ್ ವಿಶೇಷತೋ ಯಿರೂಶಲಮಿ ನಗರೇ ಶಿಷ್ಯಾಣಾಂ ಸಂಖ್ಯಾ ಪ್ರಭೂತರೂಪೇಣಾವರ್ಧತ ಯಾಜಕಾನಾಂ ಮಧ್ಯೇಪಿ ಬಹವಃ ಖ್ರೀಷ್ಟಮತಗ್ರಾಹಿಣೋಽಭವನ್ | 8 ಸಿಫಾನೋ ವಿಶ್ವಾಸೇನ ಪರಾಕ್ರಮೇಣ ಚ ಪರಿಪೂರ್ಣಃ ಸನ್ ಲೋಕಾನಾಂ ಮಧ್ಯೇ ಬಹುವಿಧಮ್ ಅದ್ಭುತಮ್ ಆಶ್ಚರ್ಯಂ ಕರ್ಮ್ಯಕರೋತ್ | 9 ತೇನ ಲಿಬಿತ್ರಿನೀಯನಾಮ್ನಾ ವಿಶ್ವಾತಸಜ್ಜಸ್ಯ ಕತಿಪಯಜನಾಃ ಕುರೀಣೀಯಸಿಕನ್ವರೀಯ-ಕಿಲಿಕೀಯಾಶೀಯಾದೇಶೀಯಾಃ ಕಿಯನ್ನೋ ಜನಾಶ್ಚೋತ್ಯಾಯ ಸಿಫಾನೇನ ಸಾರ್ಧಂ ವ್ಯವದನ್ | 10 ಕಿನ್ನು ಸಿಫಾನೋ ಜ್ಞಾನೇನ ಪವಿತ್ರೇಣಾತ್ಮನಾ ಚ ಈದೃಶೀಂ ಕಥಾಂ ಕಥಿತವಾನ್ ಯಸ್ಮಾಸ್ತೇ ಆಪತ್ತಿಂ ಕರ್ತುಂ ನಾಶಕ್ಯವನ್ | 11 ಪಶ್ಚಾತ್ ತೈ ಲೋಕಭಿತಾಃ ಕತಿಪಯಜನಾಃ ಕಥಾಮೇನಾಮ್ ಅಕಥಯನ್, ವಯಂ ತಸ್ಯ ಮುಖತೋ ಮೂಸಾ ಈಶ್ವರಸ್ಯ ಚ ನಿನ್ದಾವಾಕ್ಯಮ್ ಅಶೌಷ್ಠ | 12 ತೇ ಲೋಕಾನಾಂ ಲೋಕಪ್ರಾಚೀನಾನಾಮ್ ಅಧ್ಯಾಪಕಾನಾಂಚ ಪ್ರವೃತ್ತಿಂ ಜನಯಿತ್ವಾ ಸಿಫಾನಸ್ಯ ಸನ್ನಿಧಿಮ್ ಆಗತ್ಯ ತಂ ಧೃತ್ವಾ ಮಹಾಸಭಾಮಧ್ಯಮ್ ಆನಯನ್ | 13 ತದನನ್ತರಂ ಕತಿಪಯಜನೇಷು ಮಿಥ್ಯಾಸಾಕ್ಷಿಷು ಸಮಾನೀತೇಷು ತೇಽಕಥಯನ್ ಏಷ ಜನ ಏತತ್ಪುಣ್ಯಸ್ಥಾನವ್ಯವಸ್ಥಯೋ ನಿರ್ನಾತಃ ಕದಾಪಿ ನ ನಿವರ್ತತೇ | 14 ಫಲತೋ ನಾಸರತೀಯಯೀಶುಃ ಸ್ಥಾನಮೇತದ್ ಉಚ್ಚಿನ್ಯಂ ಕರಿಷ್ಯತಿ ಮೂಸಾಸಮರ್ಪಿತಮ್ ಅಸ್ಮಾಕಂ ವ್ಯವಹರಣಮ್ ಅನ್ಯರೂಪಂ ಕರಿಷ್ಯತಿ ತಸ್ಯೈತಾದೃಶೀಂ ಕಥಾಂ ವಯಮ್ ಅಶೃಣುಮ | 15 ತದಾ ಮಹಾಸಭಾಸ್ಥಾಃ ಸರ್ವೇ ತಂ ಪ್ರತಿ ಸ್ಥಿರಾಂ ದೃಷ್ಟಿಂ ಕೃತ್ವಾ ಸ್ವರ್ಗದೂತಮುಖಸದೃಶಂ ತಸ್ಯ ಮುಖಮ್ ಅಪಶ್ಯನ್ |

7 ತತಃ ಪರಂ ಮಹಾಯಾಜಕಃ ಪೃಷ್ಟವಾನ್, ಏಷಾ ಕಥಾಂ ಕಿಂ ಸತ್ಯಾ? 2 ತತಃ ಸ ಪ್ರತ್ಯವದತ್, ಹೇ ಪಿತರೋ ಹೇ ಭ್ರಾತರಃ ಸರ್ವೇ ಲಾಕಾ ಮನಾಂಸಿ ನಿಧದ್ಧಂ | ಅಸ್ಮಾಕಂ ಪೂರ್ವಪುರುಷ ಇಬ್ರಾಹೀಮ್ ಹಾರಣ್ಣಗರೇ ವಾಸಕರಣಾತ್ ಪೂರ್ವಂ ಯದಾ ಆರಾಮ್-ನಹರಯಿಮದೇಶೇ ಅಸೀತ್ ತದಾ ತೇಜೋಮಯ ಈಶ್ವರೋ ದರ್ಶನಂ ದತ್ತಾ 3 ತಮವದತ್ ತ್ವಂ ಸ್ವದೇಶಜ್ಞಾತಿಮಿತ್ರಾಣಿ ಪರಿತ್ಯಜ್ಯ ಯಂ ದೇಶಮಹಂ ದರ್ಶಯಿಷ್ಯಾಮಿ ತಂ ದೇಶಂ ವ್ರಜ | 4 ಅತಃ ಸ ಕಸ್ತೀಯದೇಶಂ ವಿಹಾಯ ಹಾರಣ್ಣಗರೇ ನೃವಸತ್, ತದನನ್ತರಂ ತಸ್ಯ ಪಿತರಿ ಮೃತೇ ಯತ್ರ ದೇಶೇ ಯೂಯಂ ನಿವಸಥ ಸ ಏನಂ ದೇಶಮಾಗಚ್ಛತ್ | 5 ಕಿನ್ವೀಶ್ವರಸ್ಯೈ ಕಮಪ್ಯಧಿಕಾರಮ್ ಅರ್ಥಾದ್ ಏಕಪದಪರಿಮಿತಾಂ ಭೂಮಿಮಪಿ ನಾದದಾತ್; ತದಾ ತಸ್ಯ ಕೋಪಿ ಸನ್ನಾನೋ

ನಾಸೀತ್ ತಥಾಪಿ ಸನ್ನಾನ್ಯೈಃ ಸಾರ್ಧಮ್ ಏತಸ್ಯ ದೇಶಸ್ವಾಧಿಕಾರೀ ತ್ವಂ ಭವಿಷ್ಯಸೀತಿ ತಮ್ವತ್ಪ್ರಜ್ಞೇಕೃತವಾನ್ | 6 ಈಶ್ವರ ಇತ್ಥಮ್ ಅಪರಮಪಿ ಕಥಿತವಾನ್ ತವ ಸನ್ನಾನಾಃ ಪರದೇಶೇ ನಿವತ್ಸ್ಯಂತಿ ತತಸ್ತದ್ವೇಶೀಯಲೋಕಾಶ್ಚತುಃಶತವತ್ಸರಾನ್ ಯಾವತ್ ತಾನ್ ದಾಸತ್ವೇ ಸ್ಥಾಪಯಿತ್ವಾ ತಾನ್ ಪ್ರತಿ ಕುವ್ಯವಹಾರಂ ಕರಿಷ್ಯಂತಿ | 7 ಅಪರಮ್ ಈಶ್ವರ ಏನಾಂ ಕಥಾಮಪಿ ಕಥಿತವಾನ್, ಯೇ ಲೋಕಾಸ್ತಾನ್ ದಾಸತ್ವೇ ಸ್ಥಾಪಯಿಷ್ಯಂತಿ ತಾಲೋಕಾನ್ ಅಹಂ ದಣ್ಡಿಯಿಷ್ಯಾಮಿ, ತತಃ ಪರಂ ತೇ ಬಹಿರ್ಗತಾಃ ಸನ್ನೋ ಮಾಮ್ ಅತ್ರ ಸ್ಥಾನೇ ಸೇವಿಷ್ಯಂತೇ | 8 ಪಶ್ಚಾತ್ ಸ ತಸ್ಮೈ ತ್ವಕ್ಷೇದಸ್ಯ ನಿಯಮಂ ದತ್ತವಾನ್, ಅತ ಇಸ್ವಾಕನಾಮ್ನಿ ಇಬ್ರಾಹೀಮ ಏಕಪುತ್ರೇ ಜಾತೇ, ಅಷ್ಟಮದಿನೇ ತಸ್ಯ ತ್ವಕ್ಷೇದಮ್ ಅಕರೋತ್ | ತಸ್ಯ ಇಸ್ವಾಕಃ ಪುತ್ರೋ ಯಾಕೂಬ್, ತತಸ್ತಸ್ಯ ಯಾಕೂಬೋಽಸ್ಮಾಕಂ ದ್ವಾದಶ ಪೂರ್ವಪುರುಷಾ ಅಜಾಯನ್ | 9 ತೇ ಪೂರ್ವಪುರುಷಾ ಈರ್ಷ್ಯಯಾ ಪರಿಪೂರ್ಣಾ ಮಿಸರದೇಶಂ ಪ್ರೇಷಯಿತುಂ ಯೂಷಫಂ ವ್ಯಕ್ರೀಣನ್ | 10 ಕಿನ್ವೀಶ್ವರಸ್ಯ ಸಹಾಯೋ ಭೂತ್ವಾ ಸರ್ವಸ್ಯಾ ದುರ್ಗತೇ ರಕ್ಷಿತಾ ತಸ್ಮೈ ಬುದ್ಧಿಂ ದತ್ತಾ ಮಿಸರದೇಶಸ್ಯ ರಾಜ್ಞಃ ಫಿರೌಣಃ ಪ್ರಿಯಪಾತ್ರಂ ಕೃತವಾನ್ ತತೋ ರಾಜಾ ಮಿಸರದೇಶಸ್ಯ ಸ್ವೀಯಸರ್ವಪರಿವಾರಸ್ಯ ಚ ಶಾಸನಪದಂ ತಸ್ಮೈ ದತ್ತವಾನ್ | 11 ತಸ್ಮಿನ್ ಸಮಯೇ ಮಿಸರ-ಕಿನಾನದೇಶಯೋ ದುರ್ಭಿಕ್ಷಹೇತೋರತಿಕ್ಷಿಷ್ಟತ್ವಾತ್ ನಃ ಪೂರ್ವಪುರುಷಾ ಭಕ್ತ್ಯದ್ರವ್ಯಂ ನಾಲಭನ್ | 12 ಕಿನ್ತು ಮಿಸರದೇಶೇ ಶಸ್ಯಾನ್ ಸನ್ತಿ, ಯಾಕೂಬ್ ಇಮಾಂ ವಾತ್ಸಾರ್ಯಂ ಶ್ರುತ್ವಾ ಪ್ರಥಮಮ್ ಅಸ್ಮಾಕಂ ಪೂರ್ವಪುರುಷಾನ್ ಮಿಸರಂ ಪ್ರೇಷಿತವಾನ್ | 13 ತತೋ ದ್ವಿತೀಯವಾರಗಮನೇ ಯೂಷಫ್ ಸ್ವಭ್ರಾತೃಭಿಃ ಪರಿಚಿತೋಽಭವತ್; ಯೂಷಫೋ ಭ್ರಾತರಃ ಫಿರೌಣ್ ರಾಜೇನ ಪರಿಚಿತಾ ಅಭವನ್ | 14 ಅನನ್ತರಂ ಯೂಷಫ್ ಭ್ರಾತೃಗಣಂ ಪ್ರೇಷ್ಯ ನಿಜಪಿತರಂ ಯಾಕೂಬಂ ನಿಜಾನ್ ಪಇತ್ಸಾಧಿಕಸಪ್ತಿಸಂಖ್ಯಕಾನ್ ಜ್ಞಾತಿಜನಾಂಶ್ಚ ಸಮಾಹೂತವಾನ್ | 15 ತಸ್ಮಾನ್ ಯಾಕೂಬ್ ಮಿಸರದೇಶಂ ಗತ್ವಾ ಸ್ವಯಮ್ ಅಸ್ಮಾಕಂ ಪೂರ್ವಪುರುಷಾಶ್ಚ ತಸ್ಮಿನ್ ಸ್ಥಾನೇಽವಿಯನ್ | 16 ತತಸ್ತೇ ಶಿಖಿಮಂ ನೀತಾ ಯತ್ ಶ್ಶಾನಮ್ ಇಬ್ರಾಹೀಮ್ ಮುದ್ರಾದತ್ವಾ ಶಿಖಿಮಃ ಪಿತು ಹರ್ಮೋರಃ ಪುತ್ರೇಭ್ಯಃ ಕ್ರೀತವಾನ್ ತತ್ತ್ವ ಶಾನೇ ಸ್ಥಾಪಯಾಚ್ಛುಕ್ರೀರೇ | 17 ತತಃ ಪರಮ್ ಈಶ್ವರ ಇಬ್ರಾಹೀಮಃ ಸನ್ನಿಧೌ ಶಪಥಂ ಕೃತ್ವಾ ಯಾಂ ಪ್ರತಿಜ್ಞಾಂ ಕೃತವಾನ್ ತಸ್ಯಾಃ ಪ್ರತಿಜ್ಞಾಯಾಃ ಫಲನಸಮಯೇ ನಿಕಟೇ ಸತಿ ಇಸ್ರಾಯೇಲ್ಯೋಕಾ ಸಿಮರದೇಶೇ ವರ್ಧಮಾನಾ ಬಹುಸಂಖ್ಯಾ ಅಭವನ್ | 18 ಶೇಷೇ ಯೂಷಫಂ ಯೋ ನ ಪರಿಚಿನೋತಿ ತಾದೃಶ ಏಕೋ ನರಪತಿರುಪಸ್ಥಾಂ 19 ಅಸ್ಮಾಕಂ ಜ್ಞಾತಿಭಿಃ ಸಾರ್ಧಂ ಧೂರ್ತತಾಂ ವಿಧಾಯ ಪೂರ್ವಪುರುಷಾನ್ ಪ್ರತಿ ಕುವ್ಯವಹರಣಪೂರ್ವಕಂ ತೇಷಾಂ ವಂಶನಾಶನಾಯ ತೇಷಾಂ ನವಜಾತಾನ್ ಶಿಶೂನ್ ಬಹಿ ನಿರಕ್ಷೇಪಯತ್ | 20 ಏತಸ್ಮಿನ್ ಸಮಯೇ ಮೂಸಾ ಜಜ್ಞೇ, ಸ ತು ಪರಮಸುಂದರೋಽಭವತ್ ತಥಾ ಪಿತೃಗೃಹೇ ಮಾಸತ್ರಯಪರ್ಯಂತಂ ಪಾಲಿತೋಽಭವತ್ | 21 ಕಿನ್ತು ತಸ್ಮಿನ್ ಬಹಿನಿರಕ್ಷಿಪ್ತೇ ಸತಿ ಫಿರೌಣರಾಜಸ್ಯ ಕನ್ಯಾ ತಮ್ ಉತ್ತೋಲ್ಯ ನೀತ್ವಾ ದತ್ತಕಪುತ್ರಂ ಕೃತ್ವಾ ಪಾಲಿತವತಿ | 22 ತಸ್ಮಾತ್ ಸ ಮೂಸಾ ಮಿಸರದೇಶೀಯಾಯಾಃ ಸರ್ವವಿದ್ಯಾಯಾಃ ಪಾರದೃಷ್ಟಾ ಸನ್ ವಾಕ್ಯೇ ಕ್ರಿಯಾಯಾಚ್ಛು ಶಕ್ತಿಮಾನ್ ಅಭವತ್ | 23 ಸ ಸಮೂರ್ಣಚತ್ವಾರಿಂಶದ್ವತ್ಸರವಯಸ್ಸೋ ಭೂತ್ವಾ ಇಸ್ರಾಯೇಲೀಯವಂಶನಿಜಭ್ರಾತೃನ್ ಸಾಕ್ಷಾತ್ ಕರ್ತುಂ ಮತಿಂ ಚಕ್ರೇ | 24 ತೇಷಾಂ ಜನಮೇಕಂ ಹಿಂಸಿತಂ ದೃಷ್ಟ್ವಾ ತಸ್ಯ ಸಪಕ್ಷಃ ಸನ್ ಹಿಂಸಿತಜನಮ್ ಉಪಕೃತ್ಯ ಮಿಸರೀಯಜನಂ ಜಘಾನ | 25 ತಸ್ಯ ಹಸ್ತೇನೇಶ್ವರಸ್ಯಾನ್ ಉದ್ಧರಿಷ್ಯತಿ ತಸ್ಯ ಭ್ರಾತೃಗಣ ಇತಿ ಜ್ಞಾಸ್ಯತಿ ಸ ಇತ್ಯನುಮಾನಂ ಚಕಾರ, ಕಿನ್ತು ತೇ ನ ಬುಬುದಿರೇ | 26 ತತ್ಪರೇ ಽಹನಿ ತೇಷಾಮ್ ಉಭಯೋ ಜನಯೋ ವರ್ವಕೃಲಹ ಉಪಸ್ಥಿತೇ ಸತಿ ಮೂಸಾಃ ಸಮೀಪಂ ಗತ್ವಾ ತಯೋ ಮೇಲನಂ ಕರ್ತುಂ ಮತಿಂ ಕೃತ್ವಾ ಕಥಯಾಮಾಸ, ಹೇ ಮಹಾಶಯೌ ಯುವಾಂ ಭ್ರಾತರೌ ಪರಸ್ಪರಮ್ ಅನ್ಯಾಯಂ ಕುತಃ ಕುರುಥಃ? 27 ತತಃ ಸಮೀಪವಾಸಿನಂ ಪ್ರತಿ ಯೋ ಜನೋಽನ್ಯಾಯಂ ಚಕಾರ ಸ ತಂ ದೂರೀಕೃತ್ಯ ಕಥಯಾಮಾಸ, ಅಸ್ಮಾಕಮಪರಿ ಶಾಸ್ತ್ರತ್ವವಿಚಾರಯಿತ್ಯತ್ಪವದಯೋಃ ಕಸ್ತಾನ್ವಂ ನಿಯುಕ್ತವಾನ್? 28 ಹ್ಯೋ ಯಥಾ ಮಿಸರೀಯಂ ಹತವಾನ್ ತಥಾ ಕಿಂ ಮಾಮಪಿ ಹನಿಷ್ಯಸಿ? 29 ತದಾ ಮೂಸಾ ಏತಾದೃಶೀಂ ಕಥಾಂ ಶ್ರುತ್ವಾ ಪಲಾಯನಂ ಚಕ್ರೇ, ತತೋ ಮಿದಿಯನದೇಶಂ ಗತ್ವಾ ಪ್ರವಾಸೀ ಸನ್ ತಸ್ಮೈ, ತತಸ್ತತ್ರ ದ್ವೌಪುತ್ರೌ ಜಜ್ಞಾತೇ | 30 ಅನನ್ತರಂ ಚತ್ವಾರಿಂಶದ್ವತ್ಸರೇಷು ಗತೇಷು ಸೀನಯವರ್ವತಸ್ಯ ಪ್ರಾನ್ತರೇ ಪ್ರಜ್ಜಲಿತಸ್ತಮ್ನಸ್ಯ ವಹ್ನಿಶಿಖಾಯಾಂ ಪರಮೇಶ್ವರದೂತಸ್ತಸ್ಮೈ ದರ್ಶನಂ ದದೌ | 31 ಮೂಸಾಸ್ತಸ್ಮಿನ್ ದರ್ಶನೇ ವಿಸ್ಮಯಂ ಮತ್ಸಾ ವಿಶೇಷಂ ಜ್ಞಾತುಂ ನಿಕಟಂ ಗಚ್ಛತಿ, 32 ಏತಸ್ಮಿನ್ ಸಮಯೇ, ಅಹಂ ತವ ಪೂರ್ವಪುರುಷಾಣಾಮ್ ಈಶ್ವರೋಽರ್ಥಾದ್ ಇಬ್ರಾಹೀಮ ಈಶ್ವರ ಇಸ್ವಾಕ ಈಶ್ವರೋ ಯಾಕೂಬ ಈಶ್ವರಶ್ಚ, ಮೂಸಾಮುದ್ಧಿಶ್ಚ ಪರಮೇಶ್ವರಸ್ಯೈತ್ಯಾದೃಶೀ ವಿಹಾಯಸೀಯಾ ವಾಣೀ ಬಭೂವ, ತತಃ ಸ ಕಮ್ನಾನ್ವಿತಃ ಸನ್ ಪುನ ನಿರೀಕ್ಷಿತುಂ ಪ್ರಗಲ್ಬೋ ನ ಬಭೂವ | 33 ಪರಮೇಶ್ವರಸ್ಯಂ ಜಗಾದ, ತವ ಪಾದಯೋಃ ಪಾದುಕೇ ಮೋಚಯ ಯತ್ರ ತಿಷ್ಯಸಿ ಸಾ ಪವಿತ್ರಭೂಮಿಃ | 34 ಅಹಂ ಮಿಸರದೇಶಸ್ಥಾನಾಂ ನಿಜಲೋಕಾನಾಂ ದುದ್ಧಶಾಂ ನಿತಾನ್ತಮ್

ಅಪಶ್ರುಂ, ತೇಷಾಂ ಕಾತಯ್ಯೋಕ್ತಿಃ ಶ್ರುತವಾನ್ ತಸ್ಮಾತ್ ತಾನ್ ಉದ್ಧರ್ತುಮ್ ಅವರುಹ್ಯಾಗಮಮ್; ಇದಾನೀಮ್ ಆಗಚ್ಛ
 ಮಿಸರದೇಶಂ ತ್ವಾಂ ಪ್ರೇಷಯಾಮಿ | 35 ಕಸ್ತಾಂ ಶಾಸ್ತ್ರವಿಚಾರಯಿತ್ವತ್ಪಪದಯೋ ನಿರ್ಯುಕ್ತವಾನ್, ಇತಿ ವಾಕ್ಯಮುಕ್ತಾ ತೈ
 ಯೋ ಮೂಸಾ ಅವಜ್ಞಾತಸ್ತಮೇವ ಈಶ್ವರಃ ಸ್ವಪ್ನಮದ್ಯೇ ದರ್ಶನದಾತ್ರಾ ತೇನ ದೂತೇನ ಶಾಸ್ತಾರಂ ಮುಕ್ತಿದಾತಾರಃ ಕೃತ್ವಾ
 ಪ್ರೇಷಯಾಮಾಸ | 36 ಸ ಚ ಮಿಸರದೇಶೇ ಸೂಫ್ಯಾಂನಿ ಸಮುದ್ರೇ ಚ ಪಶ್ಚಾತ್ ಚತ್ವಾರಿಂಶದ್ವತ್ಸರಾನ್ ಯಾವತ್ ಮಹಾಪ್ರಾನ್ತರೇ
 ನಾನಾಪ್ರಕಾರಾಣ್ಯದ್ಭುತಾನಿ ಕರ್ಮಾಣಿ ಲಕ್ಷಣಾನಿ ಚ ದರ್ಶಯಿತ್ವಾ ತಾನ್ ಬಹಿಃ ಕೃತ್ವಾ ಸಮಾನಿಯಾಂ | 37 ಪ್ರಭುಃ
 ಪರಮೇಶ್ವರೋ ಯುಷ್ಮಾಕಂ ಭ್ರಾತೃಗಣಸ್ಯ ಮದ್ಯೇ ಮಾದ್ಯಶಮ್ ಏಕಂ ಭವಿಷ್ಯದ್ಧಕ್ವಾರಮ್ ಉತ್ತಾದಯಿಷ್ಯತಿ ತಸ್ಯ ಕಥಾಯಾಂ
 ಯೂಯಂ ಮನೋ ನಿಧಾಸ್ಯಥ, ಯೋ ಜನ ಇಸ್ರಾಯೇಲಃ ಸನ್ತಾನೇಭ್ಯ ಏನಾಂ ಕಥಾಂ ಕಥಯಾಮಾಸ ಸ ಏಷ ಮೂಸಾಃ | 38
 ಮಹಾಪ್ರಾನ್ತರಸ್ತಮಣ್ಣಲೀಮದ್ಯೇಽಪಿ ಸ ಏವ ಸೀನಯಪರ್ವತೋಪರಿ ತೇನ ಸಾರ್ಧಂ ಸಂಲಾಪಿನೋ ದೂತಸ್ಯ ಚಾಸ್ತೈತ್ತೈಗಣಸ್ಯ
 ಮದ್ಯಸ್ಥಃ ಸನ್ ಅಸ್ಮಭ್ಯಂ ದಾತವ್ಯನಿ ಜೀವನದಾಯಕಾನಿ ವಾಕ್ಯಾನಿ ಲೇಭೇ | 39 ಅಸ್ಮಾಕಂ ಪೂರ್ವಪುರುಷಾಸ್ತಮ್ ಅಮಾನ್ಯಂ
 ಕತ್ವಾ ಸ್ವೇಭ್ಯೋ ದೂರೀಕೃತ್ಯ ಮಿಸರದೇಶಂ ಪರಾವೃತ್ಯ ಗಂತುಂ ಮನೋಭಿರಭಿಲಷ್ಯ ಹಾರೋಣಂ ಜಗದುಃ, 40 ಅಸ್ಮಾಕಮ್
 ಅಗ್ರೇಽಗ್ರೇ ಗಂತುಮ್ ಅಸ್ಮದರ್ಥಂ ದೇವಗಣಂ ನಿರ್ಮಾಹಿ ಯತೋ ಯೋ ಮೂಸಾ ಅಸ್ಮಾನ್ ಮಿಸರದೇಶಾದ್ ಬಹಿಃ
 ಕೃತ್ವಾನೀತವಾನ್ ತಸ್ಯ ಕಿಂ ಜಾತಂ ತದಸ್ಮಾಭಿ ನಃ ಜ್ಞಾಯತೇ | 41 ತಸ್ಮಿನ್ ಸಮಯೇ ತೇ ಗೋವತ್ಸಾಕೃತಿಂ ಪ್ರತಿಮಾಂ
 ನಿರ್ಮಾಯ ತಾಮುದ್ಧಿಶ್ಯ ನೈವೇದ್ಯಮುತ್ತೃಜ್ಯ ಸ್ವಹಸ್ತಕೃತವಸ್ತುನಾ ಆನನ್ನಿತವನ್ತಃ | 42 ತಸ್ಮಾತ್ ಈಶ್ವರಸೇಷಾಂ ಪ್ರತಿ ವಿಮುಖಃ
 ಸನ್ ಆಕಾಶಸ್ಥಂ ಜ್ಯೋತಿರ್ಗಣಂ ಪೂಜಯಿತುಂ ತೇಭ್ಯೋಽನುಮತಿಂ ದದೌ, ಯಾದೃಶಂ ಭವಿಷ್ಯದ್ವಾದಿನಾಂ ಗ್ರನ್ಥೇಷು
 ಲಿಖಿತಮಾಸೇ, ಯಥಾ, ಇಸ್ರಾಯೇಲೀಯವಂಶಾರ್ ಚೇತ್ವಾರಿಂಶತ್ಸಮಾನ್ ಪುರಾ | ಮಹತಿ ಪ್ರಾನ್ತರೇ ಸಂಸ್ಥಾ ಯೂಯನ್ತು
 ಯಾನಿ ಚ | ಬಲಿಹೋಮಾದಿಕರ್ಮಾಣಿ ಕೃತವನ್ತಸ್ತು ತಾನಿ ಕಿಂ | ಮಾಂ ಸಮುದ್ಧಿಶ್ಯ ಯುಷ್ಮಾಭಿಃ ಪ್ರಕೃತಾನೀತಿ ನೈವ ಚ |
 43 ಕಿನ್ನು ವೋ ಮೋಲಕಾಖ್ಯಸ್ಯ ದೇವಸ್ಯ ದೂಷ್ಯಮೇವ ಚ | ಯುಷ್ಮಾಕಂ ರಿಮ್ನನಾಖ್ಯಾಯಾ ದೇವತಾಯಾಶ್ಚ ತಾರಕಾ |
 ಏತಯೋರುಭಯೋ ಮೂರ್ತಿಃ ಯುಷ್ಮಾಭಿಃ ಪರಿಪೂಜಿತೇ | ಅತೋ ಯುಷ್ಮಾಂಸ್ತು ಬಾಬೇಲಃ ಪಾರಂ ನೇಷ್ಯಾಮಿ ನಿಶ್ಚಿತಂ |
 44 ಅಪರಃ ಯನ್ನಿದರ್ಶನಮ್ ಅಪಶ್ಯಸ್ತದನುಸಾರೇಣ ದೂಷ್ಯಂ ನಿರ್ಮಾಹಿ ಯಸ್ಮಿನ್ ಈಶ್ವರೋ ಮೂಸಾಮ್ ಏತದ್ಧಾಕ್ಯಂ
 ಬಭಾಷೇ ತತ್ ತಸ್ಯ ನಿರೂಪಿತಂ ಸಾಕ್ಷ್ಯಸ್ವರೂಪಂ ದೂಷ್ಯಮ್ ಅಸ್ಮಾಕಂ ಪೂರ್ವಪುರುಷೈಃ ಸಹ ಪ್ರಾನ್ತರೇ ತಸ್ಥ | 45 ಪಶ್ಚಾತ್
 ಯಿಹೋಶೂಯೇನ ಸಹಿತ್ಯೇಷಾಂ ವಂಶಜಾತ್ಯರಸ್ಮತ್ಪೂರ್ವಪುರುಷೈಃ ಸೇಷಾಂ ಸಮ್ಭೂತಾಂ ಈಶ್ವರೇಣ ದೂರೀಕೃತಾನಾಮ್
 ಅನ್ಯದೇಶೀಯಾನಾಂ ದೇಶಾಧಿಕೃತಿಕಾಲೇ ಸಮಾನೀತಂ ತದ್ ದೂಷ್ಯಂ ದಾಯೂದೋಧಿಕಾರಂ ಯಾವತ್ ತತ್ ಸ್ಥಾನ
 ಆಸೀತ್ | 46 ಸ ದಾಯೂದ್ ಪರಮೇಶ್ವರಸ್ಯಾನುಗ್ರಹಂ ಪ್ರಾಪ್ಯ ಯಾಕೂಬ್ ಈಶ್ವರಾರ್ಥಮ್ ಏಕಂ ದೂಷ್ಯಂ ನಿರ್ಮಾತುಂ
 ವವಾಚ್ಛ; 47 ಕಿನ್ನು ಸುಲೇಮಾನ್ ತದರ್ಥಂ ಮನ್ನಿರಮ್ ಏಕಂ ನಿರ್ಮೀತವಾನ್ | 48 ತಥಾಪಿ ಯಃ ಸರ್ವೋಪರಿಸ್ಥಃ ಸ
 ಕಸ್ಮಿಂಕ್ಷಿದ್ ಹಸ್ತಕೃತೇ ಮನ್ನಿರೇ ನಿವಸತೀತಿ ನಃ, ಭವಿಷ್ಯದ್ವಾದೀ ಕಥಾಮೇತಾಂ ಕಥಯತಿ, ಯಥಾ, 49 ಪರೇಶೋ ವದತಿ
 ಸ್ವರ್ಗೋ ರಾಜಸಿಂಹಾಸನಂ ಮಮ | ಮದೀಯಂ ಪಾದಪೀಠಃ ಪೃಥಿವೀ ಭವತಿ ಧ್ರುವಂ | ತರ್ಹಿ ಯೂಯಂ ಕೃತೇ ಮೇ ಕಿಂ
 ಪ್ರನಿರ್ಮಾಸ್ಯಥ ಮನ್ನಿರಂ | ವಿಶ್ರಾಮಾಯ ಮದೀಯಂ ವಾ ಸ್ಥಾನಂ ಕಿಂ ವಿದ್ಯತೇ ತ್ವಿಹ | 50 ಸರ್ವಾಣ್ಯೇತಾನಿ ವಸ್ತುನಿ ಕಿಂ
 ಮೇ ಹಸ್ತಕೃತಾನಿ ನ | | 51 ಹೇ ಅನಾಜ್ಞಾಗ್ರಾಹಕಾ ಅನ್ಯಕರಣೇ ಶ್ರವಣೇ ಚಾಪವಿತ್ರಲೋಕಾಃ ಯೂಯಮ್ ಅನವರತಂ
 ಪವಿತ್ರಸ್ಯಾತ್ಮನಃ ಪ್ರಾತಿಕೂಲ್ಯಮ್ ಆಚರಥ, ಯುಷ್ಮಾಕಂ ಪೂರ್ವಪುರುಷಾ ಯಾದೃಶಾ ಯೂಯಮಪಿ ತಾದೃಶಾಃ | 52
 ಯುಷ್ಮಾಕಂ ಪೂರ್ವಪುರುಷಾಃ ಕಂ ಭವಿಷ್ಯದ್ವಾದಿನಂ ನಾತಾಡಯನ್? ಯೇ ತಸ್ಯ ಧಾರ್ಮಿಕಸ್ಯ ಜನಸ್ಯಾಗಮನಕಥಾಂ
 ಕಥಿತವನ್ತಾನ್ ಅಘ್ನಾನ್ ಯೂಯಮ್ ಅಧೂನಾ ವಿಶ್ವಾಸಘಾತಿನೋ ಭೂತ್ವಾ ತಂ ಧಾರ್ಮಿಕಂ ಜನಮ್ ಅಹತ | 53
 ಯೂಯಂ ಸ್ವರ್ಗೀಯದೂತಗಣೇನ ವ್ಯವಸ್ಥಾಂ ಪ್ರಾಪ್ಯಾಪಿ ತಾಂ ನಾಚರಥ | 54 ಇಮಾಂ ಕಥಾಂ ಶ್ರುತ್ವಾ ತೇ ಮನಃಸು
 ಬಿದ್ಧಾಃ ಸನ್ತಸ್ತಂ ಪ್ರತಿ ದನ್ತಘರ್ಷಣಮ್ ಅಕುರ್ವನ್ | 55 ಕಿನ್ನು ಸ್ತಿಫಾನಃ ಪವಿತ್ರೇಣಾತ್ಮನಾ ಪೂರ್ಣೋ ಭೂತ್ವಾ ಗಗಣಂ
 ಪ್ರತಿ ಸ್ಥಿರದೃಷ್ಟಿಂ ಕೃತ್ವಾ ಈಶ್ವರಸ್ಯ ದಕ್ಷಿಣೇ ದಕ್ಷಾಯಮಾನಂ ಯೇಶುಃ ವಿಲೋಕ್ಯ ಕಥಿತವಾನ್; 56 ಪಶ್ಯ ಮೇಘದ್ವಾರಂ
 ಮುಕ್ತಮ್ ಈಶ್ವರಸ್ಯ ದಕ್ಷಿಣೇ ಸ್ಥಿತಂ ಮಾನವಸುತಃ ಪಶ್ಯಾಮಿ | 57 ತದಾ ತೇ ಪ್ರೋಚ್ಛಿಃ ಶಬ್ದಂ ಕೃತ್ವಾ ಕರ್ಣೇಷ್ವಜ್ಞಲೀ
 ನಿರ್ಧಾಯ ಏಕಚಿತ್ತೀಭೂಯ ತಮ್ ಆಕ್ರಮನ್ | 58 ಪಶ್ಚಾತ್ ತಂ ನಗರಾದ್ ಬಹಿಃ ಕೃತ್ವಾ ಪ್ರಸ್ತರೈರಾಘ್ನಾನ್ ಸಾಕ್ಷಿಣೋ ಲಾಕಾಃ
 ಶೌಲನಾಮ್ಮೋ ಯೂನಶ್ಚರಣಸನ್ನಿಧೌ ನಿಜವಸ್ತ್ರಾಣಿ ಸ್ಥಾಪಿತವನ್ತಃ | 59 ಅನನ್ತರಂ ಹೇ ಪ್ರಭೋ ಯೇಶೇ ಮದೀಯಮಾತ್ಮನಾಂ

ಗೃಹಾಣ ಸ್ತಿಫಾನಸ್ಯೇತಿ ಪ್ರಾರ್ಥನವಾಕ್ಯವದನಸಮಯೇ ತೇ ತಂ ಪ್ರಸ್ತರೈರಾಘ್ನನ್ | 60 ತಸ್ಮಾತ್ ಸ ಜಾನುನೀ ಪಾತಯಿತ್ವಾ ಪೋಷ್ಣೈಃ ಶಬ್ದಂ ಕೃತ್ವಾ ಹೇ ಪ್ರಭೇ ಪಾಪಮೇತದ್ ಏತೇಷು ಮಾ ಸ್ಥಾಪಯ, ಇತ್ಯುಕ್ತ್ವಾ ಮಹಾನಿದ್ರಾಂ ಪ್ರಾಪ್ನೋತ್ |

8 ತಸ್ಯ ಹತ್ಯಾಕರಣಂ ಶೌಲೋಪಿ ಸಮಮನ್ಯತ | ತಸ್ಮಿನ್ ಸಮಯೇ ಯಿರೂಶಾಲಮ್ಮಗರಸ್ಥಾಂ ಮಣ್ಣಲೀಂ ಪ್ರತಿ ಮಹಾತಾಡನಾಯಾಂ ಜಾತಾಯಾಂ ಪ್ರೇರಿತಲೋಕಾನ್ ಹಿತ್ವಾ ಸರ್ವೇಽಪರೇ ಯಿಹೂದಾಶೋಮಿರೋಣದೇಶಯೋ ನಾರ್ನಾಸ್ಥಾನೇ ವಿಕೀರ್ಣಾಃ ಸನ್ನೋ ಗತಾಃ | 2 ಅನ್ಯಚ್ಚ ಭಕ್ತಲೋಕಾಸ್ತಂ ಸ್ತಿಫಾನಂ ಶೃಶಾನೇ ಸ್ಥಾಪಯಿತ್ವಾ ಬಹು ವ್ಯಲಪನ್ | 3 ಕಿನ್ನು ಶೌಲೋ ಗೃಹೇ ಗೃಹೇ ಭ್ರಮಿತ್ವಾ ಸ್ತ್ರಿಯಃ ಪುರುಷಾಂಶ್ಚ ದೃತ್ವಾ ಕಾರಾಯಾಂ ಬದ್ಧಾ ಮಣ್ಣಲ್ಯಾ ಮಹೋತ್ಪಾತಂ ಕೃತವಾನ್ | 4 ಅನ್ಯಚ್ಚ ಯೇ ವಿಕೀರ್ಣಾ ಅಭವನ್ ತೇ ಸರ್ವತ್ರ ಭ್ರಮಿತ್ವಾ ಸುಸಂವಾದಂ ಪ್ರಾಚಾರಯನ್ | 5 ತದಾ ಫಿಲಿಪಃ ಶೋಮಿರೋಣುಗರಂ ಗತ್ವಾ ಖೀಷ್ಣಾಖ್ಯಾನಂ ಪ್ರಾಚಾರಯತ್; 6 ತತೋಽಶುಚಿ-ಭೃತಗ್ರಸ್ತಲೋಕೇಭ್ಯೋ ಭೂತಾಶ್ಚೀತ್ಯುತ್ಯಾಗಚ್ಛನ್ ತಥಾ ಬಹವಃ ಪಕ್ಷಾಘಾತಿನಃ ಖಿಇತ್ಯ ಲೋಕಾಶ್ಚ ಸ್ವಸ್ಥಾ ಅಭವನ್ | 7 ತಸ್ಮಾತ್ ಲಾಕಾ ಈದೃಶಂ ತಸ್ಯಾಶ್ಚರ್ಯ್ಯಂ ಕರ್ಮ್ವಿ ವಿಲೋಕೃ ಕ್ರಿಶಮ್ಯ ಚ ಸರ್ವಃ ಏಕಚಿತ್ತೀಭೂಯ ತೇನೋಕ್ತಾಖ್ಯಾನೇ ಮನಾಂಸಿ ನೃದಧುಃ | 8 ತಸ್ಮಿನ್ನಗರೇ ಮಹಾನನ್ತಶ್ಚಾಭವತ್ | 9 ತತಃ ಪೂರ್ವಂ ತಸ್ಮಿನ್ನಗರೇ ಶಿಮೋನ್ನಾಮಾ ಕಶ್ಚಿಜ್ಜನೋ ಬಹ್ವೀ ಮಾರ್ಯಾಕ್ರಿಯಾಃ ಕೃತ್ವಾ ಸ್ತಂ ಕಚ್ಚನ ಮಹಾಪುರುಷಂ ಪ್ರೋಚ್ಯ ಶೋಮಿರೋಣೀಯಾನಾಂ ಮೋಹಂ ಜನಯಾಮಾಸ | 10 ತಸ್ಮಾತ್ ಸ ಮಾನುಷ ಈಶ್ವರಸ್ಯ ಮಹಾಶಕ್ತಿಸ್ವರೂಪ ಇತ್ಯುಕ್ತ್ವಾ ಬಾಲವೃದ್ಧವನಿತಾಃ ಸರ್ವೇ ಲಾಕಾಸ್ತಸ್ಮಿನ್ ಮನಾಂಸಿ ನೃದಧುಃ | 11 ಸ ಬಹುಕಾಲಾನ್ ಮಾಯಾವಿಕ್ರಿಯಯಾ ಸರ್ವಾನ್ ಅತೀವ ಮೋಹಯಾಙ್ಗಕಾರ, ತಸ್ಮಾತ್ ತೇ ತಂ ಮೇನಿರೇ | 12 ಕಿನ್ವಿಶ್ವರಸ್ಯ ರಾಜ್ಯಸ್ಯ ಯೀಶುಖೀಷ್ಣಸ್ಯ ನಾಮ್ನಾಶ್ಚಾಖ್ಯಾನಪ್ರಚಾರಿಣಃ ಫಿಲಿಪಸ್ಯ ಕಥಾಯಾಂ ವಿಶ್ವಸ್ಯ ತೇಷಾಂ ಸ್ತ್ರೀಪುರುಷೋಭಯಲೋಕಾ ಮಜ್ಜಿತಾ ಅಭವನ್ | 13 ಶೇಷೇ ಸ ಶಿಮೋನಪಿ ಸ್ವಯಂ ಪ್ರತ್ಯೈತ್ ತತೋ ಮಜ್ಜಿತಃ ಸನ್ ಫಿಲಿಪೇನ ಕೃತಾಮ್ ಆಶ್ಚರ್ಯ್ಯಕ್ರಿಯಾಂ ಲಕ್ಷಣಾ ವಿಲೋಕ್ಯಾಸಮ್ಯವಂ ಮನ್ಯಮಾನಸೇನ ಸಹ ಸ್ಥಿತವಾನ್ | 14 ಇತ್ಥಂ ಶೋಮಿರೋಣೀೇಯಲೋಕಾ ಈಶ್ವರಸ್ಯ ಕಥಾಮ್ ಅಗೃಹ್ಣನ್ ಇತಿ ವಾರ್ತಾಂ ಯಿರೂಶಾಲಮ್ಮಗರಸ್ಥಪ್ರೇರಿತಾಃ ಪ್ರಾಪ್ಯ ಪಿತರಂ ಯೋಹನಇತ್ಯ ತೇಷಾಂ ನಿಕಟೇ ಪ್ರೇಷಿತವನ್ತಃ | 15 ತತಸ್ತೌ ತತ್ ಸ್ಥಾನಮ್ ಉಪಸ್ಥಾಯ ಲೋಕಾ ಯಥಾ ಪವಿತ್ರಮ್ ಆತ್ಮಾನಂ ಪ್ರಾಪ್ನುವನ್ತಿ ತದರ್ಥಂ ಪ್ರಾರ್ಥಯೇತಾಂ | 16 ಯತಸ್ಯೇ ಪುರಾ ಕೇವಲಭ್ರಮಯೀಶೋ ನಾರ್ಮಾ ಮಜ್ಜಿತಮಾತ್ರಾ ಅಭವನ್, ನ ತು ತೇಷಾಂ ಮಧ್ಯೇ ಕಮಪಿ ಪ್ರತಿ ಪವಿತ್ರಸ್ಯಾತ್ಮನ ಅವಿಭಾವೋ ಜಾತಃ | 17 ಕಿನ್ನು ಪ್ರೇರಿತಾಭ್ಯಾಂ ತೇಷಾಂ ಗಾತ್ರೇಷು ಕರೇಷ್ವಪಿ ತೇಷು ಸತ್ಯ ತೇ ಪವಿತ್ರಮ್ ಆತ್ಮಾನಮ್ ಪ್ರಾಪ್ನುವನ್ | 18 ಇತ್ಥಂ ಲೋಕಾನಾಂ ಗಾತ್ರೇಷು ಪ್ರೇರಿತಯೋಃ ಕರಾರ್ಪಣೇನ ತಾನ್ ಪವಿತ್ರಮ್ ಆತ್ಮಾನಂ ಪ್ರಾಪ್ತಾನ್ ದೃಷ್ಟ್ವಾ ಸ ಶಿಮೋನ್ ತಯೋಃ ಸಮೀಪೇ ಮುದ್ರಾ ಆನೀಯ ಕಥಿತವಾನ್; 19 ಅಹಂ ಯಸ್ಯ ಗಾತ್ರೇ ಹಸ್ತಮ್ ಅರ್ಪಯಿಷ್ಯಾಮಿ ತಸ್ಯಾಪಿ ಯಥೇತ್ಥಂ ಪವಿತ್ರಾತ್ಮಪ್ರಾಪ್ತಿ ಭವತಿ ತಾದೃಶೀಂ ಶಕ್ತಿಂ ಮಹ್ಯಂ ದತ್ತಂ | 20 ಕಿನ್ನು ಪಿತರಸ್ತಂ ಪ್ರತ್ಯವದತ್ ತವ ಮುದ್ರಾಸ್ತಯಾ ವಿನಶ್ಯಂತು ಯತ ಈಶ್ವರಸ್ಯ ದಾನಂ ಮುದ್ರಾಭಿಃ ಕ್ರೀಯತೇ ತ್ವಮಿತ್ಥಂ ಬುದ್ಧವಾನ್; 21 ಈಶ್ವರಾಯ ತಾವನ್ಯಕರಣಂ ಸರಲಂ ನಹಿ, ತಸ್ಮಾದ್ ಅತ್ರ ತವಾಂಶೋಽಧಿಕಾರಶ್ಚ ಕೋಪಿ ನಾಸ್ತಿ | 22 ಅತ ಏತತ್ಪಾಪಹೇತೋಃ ಖೇದಾನ್ವಿತಃ ಸನ್ ಕೇನಾಪಿ ಪ್ರಕಾರೇಣ ತವ ಮನಸ ಏತಸ್ಯಾಃ ಕುಕಲ್ಪನಾಯಾಃ ಕ್ಷಮಾ ಭವತಿ, ಏತದರ್ಥಮ್ ಈಶ್ವರೇ ಪ್ರಾರ್ಥನಾಂ ಕುರು; 23 ಯತಸ್ತಂ ತಿಕ್ತಪಿತ್ತೇ ಪಾಪಸ್ಯ ಬನ್ಧನೇ ಚ ಯದಸಿ ತನ್ಮಯಾ ಬುದ್ಧಮ್ | 24 ತದಾ ಶಿಮೋನ್ ಅಕಥಯತ್ ತರ್ಹಿ ಯುವಾಭ್ಯಾಮುದಿತಾ ಕಥಾ ಮಯಿ ಯಥಾ ನ ಫಲತಿ ತದರ್ಥಂ ಯುವಾಂ ಮನ್ನಿಮಿತ್ತಂ ಪ್ರಭೌ ಪ್ರಾರ್ಥನಾಂ ಕುರುತಂ | 25 ಅನೇನ ಪ್ರಕಾರೇಣ ತೌ ಸಾಕ್ಷ್ಯಂ ದತ್ತಾ ಪ್ರಭೋಃ ಕಥಾಂ ಪ್ರಚಾರಯಂತೌ ಶೋಮಿರೋಣೀಯಾನಾಮ್ ಅನೇಕಗ್ರಾಮೇಷು ಸುಸಂವಾದಾಙ್ಗ ಪ್ರಚಾರಯಂತೌ ಯಿರೂಶಾಲಮ್ಮಗರಂ ಪರಾವೃತ್ಯ ಗತೌ | 26 ತತಃ ಪರಮ್ ಈಶ್ವರಸ್ಯ ದೂತಃ ಫಿಲಿಪಮ್ ಇತ್ಯಾದಿಶತ್, ತ್ವಮಾತ್ಮಾಯ ದಕ್ಷಿಣಸ್ಯಾಂ ದಿಶಿ ಯೋ ಮಾರ್ಗೋ ಪ್ರಾನ್ತರಸ್ಯ ಮಧ್ಯೇನ ಯಿರೂಶಾಲಮೋ ಽಸಾನಗರಂ ಯಾತಿ ತಂ ಮಾರ್ಗಂ ಗಚ್ಚ | 27 ತತಃ ಸ ಉತ್ಥಾಯ ಗತವಾನ್; ತದಾ ಕನ್ಯಾಕೀನಾಮ್ನಃ ಕೂಶ್ಲೋಕಾನಾಂ ರಾಜ್ಯಾಃ ಸರ್ವಸಮ್ಮತ್ತೇರಧೀಣಃ ಕೂಶದೇಶೀಯ ಏಕಃ ಷಣ್ಣೋ ಭಜನಾರ್ಥಂ ಯಿರೂಶಾಲಮ್ಮಗರಮ್ ಆಗತ್ | 28 ಪುನರಪಿ ರಥಮಾರುಹ್ಯ ಯಿಶಯಿಯನಾಮ್ನೋ ಭವಿಷ್ಯದ್ವಾದಿನೋ ಗ್ರನ್ಥಂ ಪಠನ್ ಪ್ರತ್ಯಾಗಚ್ಛತಿ | 29 ಏತಸ್ಮಿನ್ ಸಮಯೇ ಆತ್ಮಾ ಫಿಲಿಪಮ್ ಅವದತ್, ತ್ವಮ್ ರಥಸ್ಯ ಸಮೀಪಂ ಗತ್ವಾ ತೇನ ಸಾರ್ಧಂ ಮಿಲ | 30 ತಸ್ಮಾತ್ ಸ ಧಾವನ್ ತಸ್ಯ ಸನ್ನಿಧಾವುಪಸ್ಥಾಯ ತೇನ ಪಠಮಾನಂ ಯಿಶಯಿಯಥವಿಷ್ಯದ್ವಾದಿನೋ ವಾಕ್ಯಂ ಶ್ರುತ್ವಾ ಪೃಷ್ಠವಾನ್ ಯತ್ ಪಠಸಿ ತತ್ ಕಿಂ ಬುದ್ಧಸೇ? 31 ತತಃ

ಸ ಕಥಿತವಾನ್ ಕೇನಚಿನ್ನ ಬೋಧಿತೋಹಂ ಕಥಂ ಬುದ್ಧೇಯಿ? ತತಃ ಸ ಫಿಲಿಪಂ ರಥಮಾರೋಡುಂ ಸ್ವೇನ ಸಾರ್ಧಮ್ ಉಪವೇಷ್ಣುಷ್ಣು ನ್ಯವೇದಯತ್ | 32 ಸ ಶಾಸ್ತ್ರಸ್ಯೇತದ್ವಾಕ್ಯಂ ಪಠಿತವಾನ್ ಯಥಾ, ಸಮಾನೀಯತ ಘಾತಾಯ ಸ ಯಥಾ ಮೇಷಪವಕಃ | ಲೋಮಭೇದಕಸಾಕ್ಷಾಚ್ಚ ಮೇಷಶ್ಚ ನೀರವೋ ಯಥಾ | ಆಬದ್ಧ ವದನಂ ಸ್ವೀಯಂ ತಥಾ ಸ ಸಮುತಿಷ್ಠತ | 33 ಅನ್ಯಾಯೇನ ವಿಚಾರೇಣ ಸ ಉಚ್ಚಿನ್ನೋಽಭವತ್ ತದಾ | ತತ್ಕಾಲೇನಮನುಷ್ಯಾನ್ ಕೋ ಜನೋ ವರ್ಣಯಿತುಂ ಕ್ಷಮಃ | ಯತೋ ಜೀವನ್ಮುಕ್ತಾಂ ದೇಶಾತ್ ಸ ಉಚ್ಚಿನ್ನೋಽಭವತ್ ಧ್ರುವಂ | 34 ಅನನ್ತರಂ ಸ ಫಿಲಿಪಮ್ ಅವದತ್ ನಿವೇದಯಾಮಿ, ಭವಿಷ್ಯದ್ವಾದೀ ಯಾಮಿಮಾಂ ಕಥಾಂ ಕಥಯಾಮಾಸ ಸ ಕಿಂ ಸ್ಯಸ್ಮಿನ್ ವಾ ಕಸ್ಮಿಂಶ್ಚಿದ್ ಅನ್ಯಸ್ಮಿನ್? 35 ತತಃ ಫಿಲಿಪಸ್ತತ್ಕರಣಮ್ ಆರಭ್ಯ ಯೀಶೋರುಪಾಖ್ಯಾನ್ ತಸ್ಯಾಗ್ರೇ ಪ್ರಾಸ್ತೌತ್ | 36 ಇತ್ಯಂ ಮಾರ್ಗೇಣ ಗಚ್ಛಂತೌ ಜಲಾಶಯಸ್ಯ ಸಮೀಪ ಉಪಸ್ಥಿತೌ; ತದಾ ಕ್ಷೀಬೋಽವಾದೀತ್ ಪಶ್ಚಾತ್ ಸ್ಥಾನೇ ಜಲಮಾಸ್ತೇ ಮಮ ಮಜ್ಜನೇ ಕಾ ಬಾಧಾ? 37 ತತಃ ಫಿಲಿಪ ಉತ್ತರಂ ವ್ಯಾಹರತ್ ಸ್ವಾನ್ತಃಕರಣೇನ ಸಾಕಂ ಯದಿ ಪ್ರತ್ಯೇಷಿ ತರ್ಹಿ ಬಾಧಾ ನಾಸ್ತಿ | ತತಃ ಸ ಕಥಿತವಾನ್ ಯೀಶುಖ್ರೀಷ್ಟ ಈಶ್ವರಸ್ಯ ಪುತ್ರ ಇತ್ಯಹಂ ಪ್ರತ್ಯೇಮಿ | 38 ತದಾ ರಥಂ ಸ್ಥಗಿತಂ ಕರ್ತುಮ್ ಆದಿಷ್ಟೇ ಫಿಲಿಪಕ್ಷೀಬೌ ದ್ವೌ ಜಲಮ್ ಅವಾರುಹತಾಂ; ತದಾ ಫಿಲಿಪಸ್ತಮ್ ಮಜ್ಜಯಾಮಾಸ | 39 ತತ್ಪಶ್ಚಾತ್ ಜಲಮಧ್ಯಾದ್ ಉತ್ಥಿತಯೋಃ ಸತೋಃ ಪರಮೇಶ್ವರಸ್ಯಾತ್ಮಾ ಫಿಲಿಪಂ ಹೃತ್ವಾ ನೀತವಾನ್, ತಸ್ಮಾತ್ ಕ್ಷೀಬಃ ಪುನಸ್ತಂ ನ ದೃಷ್ಟವಾನ್ ತಥಾಪಿ ಹೃಷ್ಟಚಿತ್ತಃ ಸನ್ ಸ್ವಮಾರ್ಗೇಣ ಗತವಾನ್ | 40 ಫಿಲಿಪಶ್ಚಾಸ್ತೋದ್ಧಗರಮ್ ಉಪಸ್ಥಾಯ ತಸ್ಮಾತ್ ಕೈಸರಿಯಾನಗರ ಉಪಸ್ಥಿತಿಕಾಲಪರ್ಯಂತಂ ಸರ್ವಸ್ಮಿನ್ನಗರೇ ಸುಸಂವಾದಂ ಪ್ರಚಾರಯನ್ ಗತವಾನ್ |

9 ತತ್ಕಾಲಪರ್ಯಂತಂ ಶೌಲಃ ಪ್ರಭೋಃ ಶಿಷ್ಯಾಣಾಂ ಪ್ರಾತಿಕೂಲ್ಯೇನ ತಾಡನಾಬಧಯೋಃ ಕಥಾಂ ನಿಸಾರಯನ್ ಮಹಾಯಾಜಕಸ್ಯ ಸನ್ನಿಧಿಂ ಗತ್ವಾ 2 ಸ್ತ್ರಿಯಂ ಪುರುಷಶ್ಚ ತನ್ಮತಗ್ರಾಹಿಣಂ ಯಂ ಕಚ್ಛತ್ ಪಶ್ಚತಿ ತಾನ್ ಧೃತ್ವಾ ಬದ್ಧ್ವಾ ಯಿರೂಶಾಲಮಮ್ ಆನಯತೀತ್ಯಾಶಯೇನ ದಮ್ಬೇಷಕ್ವಗರೀಯಂ ಧರ್ಮ್ಯಸಮಾಜಾನ್ ಪ್ರತಿ ಪತ್ರಂ ಯಾಚಿತವಾನ್ | 3 ಗಚ್ಛನ್ ತು ದಮ್ಬೇಷಕ್ವಗರನಿಕಟ ಉಪಸ್ಥಿತವಾನ್; ತತೋಽಕಸ್ಮಾದ್ ಆಕಾಶಾತ್ ತಸ್ಯ ಚತುರ್ದಿಕ್ಷು ತೇಜಸಃ ಪ್ರಕಾಶನಾತ್ ಸ ಭೂಮಾವಪತತ್ | 4 ಪಶ್ಚಾತ್ ಹೇ ಶೌಲ ಹೇ ಶೌಲ ಕುತೋ ಮಾಂ ತಾಡಯಸಿ? ಸ್ವಂ ಪ್ರತಿ ಪ್ರೋಕ್ತಮ್ ಏತಂ ಶಬ್ದಂ ಶ್ರುತ್ವಾ 5 ಸ ಪೃಷ್ಟವಾನ್, ಹೇ ಪ್ರಭೋ ಭವಾನ್ ಕಃ? ತದಾ ಪ್ರಭುರಕಥಯತ್ ಯಂ ಯೀಶುಂ ತ್ವಂ ತಾಡಯಸಿ ಸ ಏವಾಹಂ; ಕಣ್ಣಕಸ್ಯ ಮುಖೇ ಪದಾಘಾತಕರಣಂ ತವ ಕಷ್ಟಮ್ | 6 ತದಾ ಕಮಮಾನೋ ವಿಸ್ಮಯಾಪನ್ನಶ್ಚ ಸೋವದತ್ ಹೇ ಪ್ರಭೋ ಮಯಾ ಕಿಂ ಕರ್ತವ್ಯಂ? ಭವತ ಇಚ್ಛಾ ಕಾ? ತತಃ ಪ್ರಭುರಾಜ್ಞಾಪಯದ್ ಉತ್ಥಾಯ ನಗರಂ ಗಚ್ಛ ತತ್ರ ತ್ವಯಾ ಯತ್ ಕರ್ತವ್ಯಂ ತದ್ ವದಿಷ್ಯತೇ | 7 ತಸ್ಯ ಸಜ್ಜಿನೋ ಲೋಕಾ ಅಪಿ ತಂ ಶಬ್ದಂ ಶ್ರುತವನ್ತಃ ಕಿನ್ತು ಕಮಪಿ ನ ದೃಷ್ಟ್ವಾ ಸ್ವಭಾಃ ಸನ್ತಃ ಸ್ಥಿತವನ್ತಃ | 8 ಅನನ್ತರಂ ಶೌಲೋ ಭೂಮಿತ ಉತ್ಥಾಯ ಚಕ್ಷುಷೀ ಉನ್ಮೀಲ್ಯ ಕಮಪಿ ನ ದೃಷ್ಟವಾನ್ | ತದಾ ಲೋಕಾಸ್ತಸ್ಯ ಹಸ್ತೌ ಧೃತ್ವಾ ದಮ್ಬೇಷಕ್ವಗರಮ್ ಆನಯನ್ | 9 ತತಃ ಸ ದಿನತ್ರಯಂ ಯಾವದ್ ಅನ್ನೋ ಭೂತ್ವಾ ನ ಭುಕ್ತವಾನ್ ಪೀತವಾಂಶ್ಚ | 10 ತದನನ್ತರಂ ಪ್ರಭುಸ್ತದ್ಧಮ್ಬೇಷಕ್ವಗರವಾಸಿನ ಏಕಸ್ಮೈ ಶಿಷ್ಯಾಯ ದರ್ಶನಂ ದತ್ವಾ ಆಹೂತವಾನ್ ಹೇ ಅನನಿಯ | ತತಃ ಸ ಪ್ರತ್ಯವಾದೀತ್, ಹೇ ಪ್ರಭೋ ಪಶ್ಯ ಶೃಣೋಮಿ | 11 ತದಾ ಪ್ರಭುಸ್ತಮಾಜ್ಞಾಪಯತ್ ತ್ವಮುತ್ಥಾಯ ಸರಲನಾಮಾನಂ ಮಾರ್ಗಂ ಗತ್ವಾ ಯಿಹೂದಾನಿವೇಶನೇ ತಾರ್ಷನಗರೀಯಂ ಶೌಲನಾಮಾನಂ ಜನಂ ಗವೇಷಯನ್ ಪೃಚ್ಛ; 12 ಪಶ್ಯ ಸ ಪ್ರಾರ್ಥಯತೇ, ತಥಾ ಅನನಿಯನಾಮಕ ಏಕೋ ಜನಸ್ತಸ್ಯ ಸಮೀಪಮ್ ಆಗತ್ಯ ತಸ್ಯ ಗಾತ್ರೇ ಹಸ್ತಾರ್ಪಣಂ ಕೃತ್ವಾ ದೃಷ್ಟಿಂ ದದಾತೀತ್ಯಂ ಸ್ಪಷ್ಟೇ ದೃಷ್ಟವಾನ್ | 13 ತಸ್ಮಾದ್ ಅನನಿಯಃ ಪ್ರತ್ಯವದತ್ ಹೇ ಪ್ರಭೋ ಯಿರೂಶಾಲಮಿ ಪವಿತ್ರಲೋಕಾನ್ ಪ್ರತಿ ಸೋಽನೇಕಹಿಂಸಾಂ ಕೃತವಾನ್; 14 ಅತ್ರ ಸ್ಥಾನೇ ಚ ಯೇ ಲೋಕಾಸ್ತವ ನಾಮ್ನಿ ಪ್ರಾರ್ಥಯಂತಿ ತಾನಪಿ ಬದ್ಧಾಂ ಸ ಪ್ರಧಾನಯಾಜಕೇಭ್ಯಃ ಶಕ್ತಿಂ ಪ್ರಾಪ್ತವಾನ್, ಇಮಾಂ ಕಥಾಮ್ ಅಹಮ್ ಅನೇಕೇಷಾಂ ಮುಖೇಭ್ಯಃ ಶ್ರುತವಾನ್ | 15 ಕಿನ್ತು ಪ್ರಭುರಕಥಯತ್, ಯಾಹಿ ಭಿನ್ನದೇಶೀಯಲೋಕಾನಾಂ ಭೂಪತೀನಾಮ್ ಇಸ್ರಾಯೇಲ್ಲೋಕಾನಾಶ್ಚ ನಿಕಟೇ ಮಮ ನಾಮ ಪ್ರಚಾರಯಿತುಂ ಸ ಜನೋ ಮಮ ಮನೋನೀತಪಾತ್ರಮಾಸ್ತೇ | 16 ಮಮ ನಾಮನಿಮಿತ್ತಶ್ಚ ತೇನ ಕಿಯಾನ್ ಮಹಾನ್ ಕ್ಷೇಶೋ ಭೋಕ್ತವ್ಯ ಏತತ್ ತಂ ದರ್ಶಯಿಷ್ಯಾಮಿ | 17 ತತೋ ಽನನಿಯೋ ಗತ್ವಾ ಗೃಹಂ ಪ್ರವಿಶ್ಯ ತಸ್ಯ ಗಾತ್ರೇ ಹಸ್ತಾರ್ಪಣಂ ಕೃತ್ವಾ ಕಥಿತವಾನ್, ಹೇ ಭ್ರಾತಃ ಶೌಲ ತ್ವಂ ಯಥಾ ದೃಷ್ಟಿಂ ಪ್ರಾಪ್ನೋಷಿ ಪವಿತ್ರೇಣಾತ್ಮನಾ ಪರಿಪೂರ್ಣೋ ಭವಸಿ ಚ, ತದರ್ಥಂ ತವಾಗಮನಕಾಲೇ ಯಃ ಪ್ರಭುಯೀಶುಸ್ತುಭ್ಯಂ ದರ್ಶನಮ್ ಅದದಾತ್ ಸ ಮಾಂ ಪ್ರೇಷಿತವಾನ್ | 18 ಇತ್ಯುಕ್ತಮಾತ್ರೇ ತಸ್ಯ ಚಕ್ಷುರ್ಭ್ಯಾಮ್ ಮೀನಶಲ್ಯವದ್ ವಸ್ತುನಿ ನಿರ್ಗತೇ ತತ್ಕ್ಷಣಾತ್ ಸ ಪ್ರಸನ್ನಚಕ್ಷು ಭೂತ್ವಾ ಪ್ರೋತ್ಥಾಯ ಮಜ್ಜಿಣೋಽಭವತ್

ಭುಕ್ತಾ ಪೀತ್ವಾ ಸಬಲೋಭವಚ್ಚ | 19 ತತಃ ಪರಂ ಶೌಲಃ ಶಿಷ್ಯೈಃ ಸಹ ಕತಿಪಯದಿವಸಾನ್ ತಸ್ಮಿನ್ ದಮ್ಬೇಷಕನಗರೇ ಸ್ಥಿತ್ವಾವಿಲಮ್ಬಂ | 20 ಸರ್ವಭಜನಭವನಾನಿ ಗತ್ವಾ ಯೀಶುರೀಶ್ವರಸ್ಯ ಪುತ್ರ ಇಮಾಂ ಕಥಾಂ ಪ್ರಾಚಾರಯತ್ | 21 ತಸ್ಮಾತ್ ಸರ್ವೇ ಶ್ರೋತಾರಶ್ಚಮತ್ಸೃತ್ಯ ಕಥಿತವನ್ನೋ ಯೋ ಯಿರೂಶಾಲಮ್ಬುಗರ ಏತನ್ನಾಮ್ನಾ ಪ್ರಾರ್ಥಯಿತ್ಯುಲೋಕಾನ್ ವಿನಾಶಿತವಾನ್ ಏವಮ್ ಏತಾದೃಶಲೋಕಾನ್ ಬದ್ಧ್ವಾ ಪ್ರಧಾನಯಾಜಕನಿಕಟಂ ನಯತೀತ್ಯಾಶಯಾ ಏತತ್ಪ್ಲಾನಮಪ್ಯಾಗಚ್ಛತ್ ಸಏವ ಕಿಮಯಂ ನ ಭವತಿ? | 22 ಕಿನ್ತು ಶೌಲಃ ಕ್ರಮಶ ಉತ್ಸಾಹವಾನ್ ಭೂತ್ವಾ ಯೀಶುರೀಶ್ವರೇಣಾಭಿಷಿಕ್ತೋ ಜನ ಏತಸ್ಮಿನ್ ಪ್ರಮಾಣಂ ದತ್ವಾ ದಮ್ಬೇಷಕ್-ನಿವಾಸಿಯಿಹೂದೀಯಲೋಕಾನ್ ನಿರುತ್ತರಾನ್ ಅಕರೋತ್ | 23 ಇತ್ಯಂ ಬಹುತಿಥೇ ಕಾಲೇ ಗತೇ ಯಿಹೂದೀಯಲೋಕಾಸ್ತಂ ಹನ್ತುಂ ಮನ್ತ್ರಯಾಮಾಸುಃ | 24 ಕಿನ್ತು ಶೌಲಸ್ಯೇಷಾಮೇತಸ್ಯಾ ಮನ್ತ್ರಣಾಯಾ ವಾರ್ತಾಂ ಪ್ರಾಪ್ತವಾನ್ | ತೇ ತಂ ಹನ್ತುಂ ತು ದಿವಾನಿಶಂ ಗುಪ್ತಾಃ ಸನ್ನೋ ನಗರಸ್ಯ ದ್ವಾರೇಽತಿಷ್ಠನ್; | 25 ತಸ್ಮಾತ್ ಶಿಷ್ಯಾಸ್ತಂ ನೀತ್ವಾ ರಾತ್ರೌ ಪಿಟಕೇ ನಿಧಾಯ ಪ್ರಾಚೀರೇಣಾವಾರೋಹಯನ್ | 26 ತತಃ ಪರಂ ಶೌಲೋ ಯಿರೂಶಾಲಮಂ ಗತ್ವಾ ಶಿಷ್ಯಗಣೇನ ಸಾರ್ಧಂ ಸ್ಥಾತುಮ್ ಏಹತ್, ಕಿನ್ತು ಸರ್ವೇ ತಸ್ಮಾದಬಿಭಯುಃ ಸ ಶಿಷ್ಯ ಇತಿ ಚ ನ ಪ್ರತ್ಯಯನ್ | 27 ಏತಸ್ಮಾದ್ ಬರ್ಣಬ್ಧಾಸ್ತಂ ಗೃಹೀತ್ವಾ ಪ್ರೇರಿತಾನಾಂ ಸಮೀಪಮಾನೀಯ ಮಾರ್ಗಮಧ್ಯೇ ಪ್ರಭುಃ ಕಥಂ ತಸ್ಮೈ ದರ್ಶನಂ ದತ್ತವಾನ್ ಯಾಃ ಕಥಾಶ್ಚ ಕಥಿತವಾನ್ ಸ ಚ ಯಥಾಕ್ಷೋಭಃ ಸನ್ ದಮ್ಬೇಷಕ್ನಗರೇ ಯೀಶೋರ್ ನಾರಮ ಪ್ರಾಚಾರಯತ್ ಏತಾನ್ ಸರ್ವವೃತ್ತಾನ್ತಾನ್ ತಾನ್ ಜ್ಞಾಪಿತವಾನ್ | 28 ತತಃ ಶೌಲಸ್ಯಃ ಸಹ ಯಿರೂಶಾಲಮಿ ಕಾಲಂ ಯಾಪಯನ್ ನಿರ್ಭಯಂ ಪ್ರಭೋ ಯೀಶೋರ್ ನಾರಮ ಪ್ರಾಚಾರಯತ್ | 29 ತಸ್ಮಾದ್ ಅನ್ಯದೇಶೀಯಲೋಕೈಃ ಸಾರ್ಧಂ ವಿವಾದಸ್ಯೋಪಸ್ಥಿತತ್ವಾತ್ ತೇ ತಂ ಹನ್ತುಮ್ ಅಚೇಷ್ಟನ್ | 30 ಕಿನ್ತು ಭ್ರಾತೃಗಣಸ್ಯಜ್ಞಾತ್ವಾ ತಂ ಕೈಸರಿಯಾನಗರಂ ನೀತ್ವಾ ತಾರ್ಷನಗರಂ ಪ್ರೇಷಿತವಾನ್ | 31 ಇತ್ಯಂ ಸತಿ ಯಿಹೂದಿಯಾಗಾಲೀಯೋಮಿರೋಣದೇಶೀಯಾಃ ಸರ್ವಾ ಮಣ್ಣಲೋ ವಿಶ್ರಾಮಂ ಪ್ರಾಪ್ತಾಸ್ತತಸ್ತಾಸಾಂ ನಿಷ್ಕಾಭವತ್ ಪ್ರಭೋ ಭಿಯಾ ಪವಿತೃತ್ಯಾತ್ಮನಃ ಸಾನ್ವನಯಾ ಚ ಕಾಲಂ ಕ್ಷೇಪಯಿತ್ವಾ ಬಹುಸಂಖ್ಯಾ ಅಭವನ್ | 32 ತತಃ ಪರಂ ಪಿತರಃ ಸ್ಥಾನೇ ಸ್ಥಾನೇ ಭ್ರಮಿತ್ವಾ ಶೇಷೇ ಲೋದ್ವಗರನಿವಾಸಿಪವಿತ್ರಲೋಕಾನಾಂ ಸಮೀಪೇ ಸ್ಥಿತವಾನ್ | 33 ತದಾ ತತ್ರ ಪಕ್ಷಾಘಾತವ್ಯಾಧಿನಾಷ್ಟೌ ವತ್ಸರಾನ್ ಶಯ್ಯಾಗತಮ್ ಏನೇಯನಾಮಾನಂ ಮನುಷ್ಯಂ ಸಾಕ್ಷತ್ ಪ್ರಾಪ್ಯ ತಮವದತ್, 34 ಹೇ ಏನೇಯ ಯೀಶುಖ್ರೀಷ್ಟಸ್ತಾನ್ ಸ್ವಸ್ಥಮ್ ಅಕಾಷೀತ್, ತ್ವಮುತ್ಥಾಯ ಸ್ವಶಯ್ಯಾಂ ನಿಕ್ಷಿಪ, ಇತ್ಯುಕ್ತಮಾತ್ರೇ ಸ ಉದತಿಷ್ಠತ್ | 35 ಏತಾದೃಶಂ ದೃಷ್ಟ್ವಾ ಲೋದ್ಯಾರೋಣನಿವಾಸಿನೋ ಲೋಕಾಃ ಪ್ರಭುಂ ಪ್ರತಿ ಪರಾವರ್ತನ್ | 36 ಅಪರಂಭ್ಯ ಭಿಕ್ಷಾದಾನಾದಿಷು ನಾನಕ್ರಿಯಾಸು ನಿತ್ಯಂ ಪ್ರವೃತ್ತಾ ಯಾ ಯಾಫೋನಗರನಿವಾಸಿನೀ ಟಬಿಧಾನಾಮಾ ಶಿಷ್ಯಾ ಯಾಂ ದರ್ಕ್ಯಾಂ ಅರ್ಥಾದ್ ಹರಿಣೀಮಯುಕ್ತ್ವಾ ಆಹ್ವಯನ್ ಸಾ ನಾರೀ | 37 ತಸ್ಮಿನ್ ಸಮಯೇ ರುಗ್ಮಾ ಸತೀ ಪ್ರಾಣಾನ್ ಅತ್ಯಜತ್, ತತೋ ಲೋಕಾಸ್ತಾಂ ಪ್ರಕ್ಷಾಲೋಪರಿಸ್ಪೃಶೋಷೇ ಶಾಯಯಿತ್ವಾಸ್ಥಾಪಯನ್ | 38 ಲೋದ್ವಗರಂ ಯಾಫೋನಗರಸ್ಯ ಸಮೀಪಸ್ಥಂ ತಸ್ಮಾತ್ಪಿತರ ಪಿತರ ಅಸ್ಮೇ, ಇತಿ ವಾರ್ತಾಂ ಶ್ರುತ್ವಾ ತೂರ್ಣಂ ತಸ್ಯಾಗಮನಾರ್ಥಂ ತಸ್ಮಿನ್ ವಿನಯಮುಕ್ತ್ವಾ ಶಿಷ್ಯಗಣೇ ದ್ವೌ ಮನುಜೌ ಪ್ರೇಷಿತವಾನ್ | 39 ತಸ್ಮಾತ್ ಪಿತರ ಉತ್ಥಾಯ ತಾಭ್ಯಾಂ ಸಾರ್ಧಮ್ ಆಗಚ್ಛತ್, ತತ್ರ ತಸ್ಮಿನ್ ಉಪಸ್ಥಿತ ಉಪರಿಸ್ಪೃಶೋಷಂ ಸಮಾನೀತೇ ಚ ವಿಧವಾಃ ಸ್ವಾಭಿಃ ಸಹ ಸ್ಥಿತಿಕಾಲೇ ದರ್ಶಯಾ ಕೃತಾನಿ ಯಾನ್ಯುತ್ಪರೀಯಾಣಿ ಪರಿಧೇಯಾನಿ ಚ ತಾನಿ ಸರ್ವಾಣಿ ತಂ ದರ್ಶಯಿತ್ವಾ ರುದತ್ಯಶ್ಚತಸ್ಯಷು ದಿಕ್ಷತಿಷ್ಯನ್ | 40 ಕಿನ್ತು ಪಿತರಸ್ಯಾಃ ಸರ್ವಾಃ ಬಹಿಃ ಕೃತ್ವಾ ಜಾನುನೀ ಪಾತಯಿತ್ವಾ ಪ್ರಾರ್ಥಿತವಾನ್; ಪಶ್ಚಾತ್ ಶವಂ ಪ್ರತಿ ದೃಷ್ಟಿಂ ಕೃತ್ವಾ ಕಥಿತವಾನ್, ಹೇ ಟಬೀಥೇ ತ್ವಮುತ್ಪಿಷ್ಯ, ಇತಿ ವಾಕ್ಯ ಉಕ್ತೇ ಸಾ ಸ್ತ್ರೀ ಚಕ್ಷುಷೀ ಪ್ರೋನ್ನೀಲ್ಯ ಪಿತರಮ್ ಅವಲೋಕ್ಯೋತ್ಯಾಯೋಪಾವಿಶತ್ | 41 ತತಃ ಪಿತರಸ್ಯಾಃ ಕಲೌ ಧೃತ್ವಾ ಉತ್ಪೋಲ್ಯ ಪವಿತ್ರಲೋಕಾನ್ ವಿಧವಾಶ್ಚಾಹೂಯ ತೇಷಾಂ ನಿಕಟೇ ಸಜೀವಾಂ ತಾಂ ಸಮಾರ್ಪಯತ್ | 42 ಏಷಾ ಕಥಾ ಸಮಸ್ಯಯಾಫೋನಗರಂ ವ್ಯಾಪ್ತಾ ತಸ್ಮಾದ್ ಅನೇಕೇ ಲೋಕಾಃ ಪ್ರಭೌ ವ್ಯಶ್ಚಸನ್ | 43 ಅಪರಂಭ್ಯ ಪಿತರಸ್ತದ್ಯಾಫೋನಗರೀಯಸ್ಯ ಕಸ್ಯಚಿತ್ ಶಿಮೋನ್ನಾಮ್ನಾಶ್ಚರ್ಮಕಾರಸ್ಯ ಗೃಹೇ ಬಹುದಿನಾನಿ ನ್ಯವಸತ್ |

10 ಕೈಸರಿಯಾನಗರ ಇತಾಲಿಯಾಖ್ಯಸ್ಯನ್ಯಾನ್ತರ್ಗತಃ ಕರ್ಣೀಲಿಯನಾಮಾ ಸೇನಾಪತಿರಾಸೀತ್ | 2 ಸ ಸಪರಿವಾರೋ ಭಕ್ತ ಈಶ್ವರಪರಾಯಣಶ್ಚಾಸೀತ್; ಲೋಕೇಶೋ ಬಹೂನಿ ದಾನಾದಿನಿ ದತ್ವಾ ನಿರನ್ವರಮ್ ಈಶ್ವರೇ ಪ್ರಾರ್ಥಯಾಇತ್ಯೇ | 3 ಏಕದಾ ತೃತೀಯಪ್ರಹರವೇಲಾಯಾಂ ಸ ದೃಷ್ಟವಾನ್ ಈಶ್ವರಸ್ಯೈಕೋ ದೂತಃ ಸಪ್ರಕಾಶಂ ತತ್ಸಮೀಪಮ್ ಆಗತ್ಯ ಕಥಿತವಾನ್, ಹೇ ಕರ್ಣೀಲಿಯ | 4 ಕಿನ್ತು ಸ ತಂ ದೃಷ್ಟ್ವಾ ಭೀತೋಽಕಥಯತ್, ಹೇ ಪ್ರಭೋ ಕಿಂ? ತದಾ ತಮವದತ್ ತವ ಪ್ರಾರ್ಥನಾ

ದಾನಾದಿ ಚ ಸಾಕ್ಷಿಸ್ವರೂಪಂ ಭೂತೈಶ್ಚರಸ್ಯ ಗೋಚರಮಭವತ್ | 5 ಇದಾನೀಂ ಯಾಪೋನಗರಂ ಪ್ರತಿ ಲೋಕಾನ್
 ಪ್ರೇಷ್ಯ ಸಮುದ್ರತೀರೇ ಶಿಮೋನ್ನಾಮ್ನಶ್ಚರ್ಮ್ಯಕಾರಸ್ಯ ಗೃಹೇ ಪ್ರವಾಸಕಾರೀ ಪಿತರನಾಮ್ನಾ ವಿಖ್ಯಾತೋ ಯಃ ಶಿಮೋನ್
 ತಮ್ ಅಹ್ವಾಯಯಃ | 6 ತಸ್ಮಾತ್ ತ್ವಯಾ ಯದ್ಯತ್ ಕರ್ತವ್ಯಂ ತತ್ತತ್ ಸ ವದಿಷ್ಯತಿ | 7 ಇತ್ಯುಪದಿಶ್ಯ ದೂತೇ ಪ್ರಸ್ಥಿತೇ ಸತಿ
 ಕರ್ಣೀಲಿಯಃ ಸ್ವಗೃಹಸ್ಥಾನಾಂ ದಾಸಾನಾಂ ದ್ವೌ ಜನೌ ನಿತ್ಯಂ ಸ್ವಸಚ್ಚಿನಾಂ ಸೈನ್ಯಾನಾಮ್ ಏಕಾಂ ಭಕ್ತಸೇನಾಇಚ್ಛಹೂಯ
 8 ಸಕಲಮೇತಂ ವೃತ್ತಾಂತಂ ವಿಜ್ಞಾಪ್ಯ ಯಾಪೋನಗರಂ ತಾನ್ ಪ್ರಾಹಿಣೋತ್ | 9 ಪರಸ್ಮಿನ್ ದಿನೇ ತೇ ಯಾತ್ರಾಂ ಕೃತ್ವಾ
 ಯದಾ ನಗರಸ್ಯ ಸಮೀಪ ಉಪಾತಿಷ್ಯನ್, ತದಾ ಪಿತರೋ ದ್ವಿತೀಯಪ್ರಹರವೇಲಾಯಾಂ ಪ್ರಾರ್ಥಯಿತುಂ ಗೃಹಪೃಷ್ಠಮ್
 ಆರೋಹತ್ | 10 ಏತಸ್ಮಿನ್ ಸಮಯೇ ಕ್ಷುಧಾರ್ತಃ ಸನ್ ಕಿಚ್ಛಿದ್ ಭೋಕ್ತುಮ್ ಐಚ್ಛತ್ ಕಿನ್ತು ತೇಷಾಮ್ ಅನಾಸಾದನಸಮಯೇ
 ಸ ಮೂರ್ಚಿತಃ ಸನ್ನಪತತ್ | 11 ತತೋ ಮೇಘದ್ವಾರಂ ಮುಕ್ತಂ ಚತುರ್ಭಿಃ ಕೋಣೈ ಲಫಮ್ನಿತಂ ಬೃಹದ್ವಸ್ತ್ರಮಿವ ಕಿಚ್ಛನ್
 ಭಾಜನಮ್ ಆಕಾಶಾತ್ ಪೃಥಿವೀಮ್ ಅವಾರೋಹತೀತಿ ದೃಷ್ಟವಾನ್ | 12 ತನ್ಮದ್ಯೇ ನಾನಪ್ಕಾರಾ ಗ್ರಾಮ್ಯವನ್ಯಪಶವಃ
 ಖೇಚರೋರೋಗಾಮಿಪ್ರಭೃತಯೋ ಜನ್ತವಶ್ಚಾಸನ್ | 13 ಅನನ್ದರಂ ಹೇ ಪಿತರ ಉತ್ಥಾಯ ಹತ್ವಾ ಭುಂಕ್ತು ತಮ್ನತೀಯಂ
 ಗಗಣೀಯಾ ವಾಣೀ ಜಾತಾ | 14 ತದಾ ಪಿತರಃ ಪ್ರತ್ಯವದತ್, ಹೇ ಪ್ರಭೋ ಈದೃಶಂ ಮಾ ಭವತು, ಅಹಮ್ ಏತತ್
 ಕಾಲಂ ಯಾವತ್ ನಿಷಿದ್ಧಮ್ ಅಶುಚಿ ವಾ ದ್ರವ್ಯಂ ಕಿಚ್ಛಿದ್ ಪಿ ನ ಭುಕ್ತವಾನ್ | 15 ತತಃ ಪುನರಪಿ ತಾದೃಶೀ ವಿಹಯಸೀಯಾ
 ವಾಣೀ ಜಾತಾ ಯದ್ ಈಶ್ವರಃ ಶುಚಿ ಕೃತವಾನ್ ತತ್ ತ್ವಂ ನಿಷಿದ್ಧಂ ನ ಜಾನೀಹಿ | 16 ಇತ್ಥಂ ತ್ರಿಃ ಸತಿ ತತ್ ಪಾತ್ರಂ
 ಪುನರಾಕೃಷ್ಟಂ ಆಕಾಶಮ್ ಅಗಚ್ಛತ್ | 17 ತತಃ ಪರಂ ಯದ್ ದರ್ಶನಂ ಪ್ರಾಪ್ತವಾನ್ ತಸ್ಯ ಕೋ ಭಾವ ಇತ್ಯತ್ರ ಪಿತರೋ
 ಮನಸಾ ಸನ್ನೇಗ್ನಿ ಏತಸ್ಮಿನ್ ಸಮಯೇ ಕರ್ಣೀಲಿಯಸ್ಯ ತೇ ಪ್ರೇಷಿತಾ ಮನುಷ್ಯಾ ದ್ವಾರಸ್ಯ ಸನ್ನಿಧಾವುಪಸ್ಥಾಯ, 18 ಶಿಮೋನೋ
 ಗೃಹಮನ್ವಿಚ್ಛಂತಃ ಸಮ್ಪ್ಲುಲ್ಯಾಹೂಯ ಕಥಿತವಂತಃ ಪಿತರನಾಮ್ನಾ ವಿಖ್ಯಾತೋ ಯಃ ಶಿಮೋನ್ ಸ ಕಿಮತ್ರ ಪ್ರವಸತಿ? 19
 ಯದಾ ಪಿತರಸ್ತದರ್ಶನಸ್ಯ ಭಾವಂ ಮನಸಾನ್ಮೋಲಯತಿ ತದಾತ್ಮಾ ತಮವದತ್, ಪಶ್ಯ ತ್ರಯೋ ಜನಾಸ್ತಾಂ ಮೃಗಯನ್ತೇ |
 20 ತ್ವಮ್ ಉತ್ಥಾಯಾವರುಹ್ಯ ನೀಸನ್ನೇಹಂ ತ್ರೈಃ ಸಹ ಗಚ್ಛ ಮಯೈವ ತೇ ಪ್ರೇಷಿತಾಃ | 21 ತಸ್ಮಾತ್ ಪಿತರೋಽವರುಹ್ಯ
 ಕರ್ಣೀಲಿಯಪ್ರೇರಿತಲೋಕಾನಾಂ ನಿಕಟಮಾಗತ್ಯ ಕಥಿತವಾನ್ ಪಶ್ಯತ ಯೂಯಂ ಯಂ ಮೃಗಯದ್ಧೇ ಸ ಜನೋಹಂ,
 ಯೂಯಂ ಕಿನ್ಮಿಮಿತ್ರಮ್ ಆಗತಾಃ? 22 ತತಸ್ತೇ ಪ್ರತ್ಯವದನ್ ಕರ್ಣೀಲಿಯನಾಮಾ ಶುದ್ಧಸತ್ತ್ವ ಈಶ್ವರಪರಾಯಣೋ
 ಯಿಹೂದೀಯದೇಶಸ್ಥಾನಾಂ ಸರ್ವೇಷಾಂ ಸನ್ನಿಧೌ ಸುಖ್ಯಾತ್ಯಾಪನ್ನ ಏಕಃ ಸೇನಾಪತಿ ನಿಜಗೃಹಂ ತ್ವಾಮಾಹೂಯ ನೇತುಂ
 ತ್ವತ್ತಃ ಕಥಾ ಶೋಕಃ ಪವಿತ್ರದೂತೇನ ಸಮಾದಿಷ್ಟಃ | 23 ತದಾ ಪಿತರಸ್ತಾನಭ್ಯನ್ದರಂ ನೀತ್ವಾ ತೇಷಾಮಾತಿಥ್ಯಂ ಕೃತವಾನ್,
 ಪರೇಽಹನಿ ತ್ರೈಃ ಸಾರ್ಧಂ ಯಾತ್ರಾಮಕರೋತ್, ಯಾಪೋನಿವಾಸಿನಾಂ ಭ್ರಾತೃತ್ವಾಂ ಕಿಯನ್ಮೋ ಜನಾಶ್ಚ ತೇನ ಸಹ ಗತಾಃ | 24
 ಪರಸ್ಮಿನ್ ದಿವಸೇ ಕೈಸರಿಯಾನಗರಮಧ್ಯಪ್ರವೇಶಸಮಯೇ ಕರ್ಣೀಲಿಯೋ ಜ್ಞಾತಿಬನ್ಧೂನ್ ಅಹೂಯಾನೀಯ ತಾನ್ ಅಪೇಕ್ಷ್ಯ
 ಸ್ಥಿತಃ | 25 ಪಿತರೇ ಗೃಹ ಉಪಸ್ಥಿತೇ ಕರ್ಣೀಲಿಯಸ್ತಂ ಸಾಕ್ಷಾತ್ಕೃತ್ಯ ಚರಣಯೋಃ ಪತಿತ್ವಾ ಪ್ರಾಣಮುತ್ | 26 ಪಿತರಸ್ತಮುತ್ಥಾಪ್ಯ
 ಕಥಿತವಾನ್, ಉತ್ತಿಷ್ಠಾಹಮಪಿ ಮಾನುಷಃ | 27 ತದಾ ಕರ್ಣೀಲಿಯೇನ ಸಾಕಮ್ ಅಲಪನ್ ಗೃಹಂ ಪ್ರಾವಿಶತ್ ತನ್ಮದ್ಯೇ ಚ
 ಬಹುಲೋಕಾನಾಂ ಸಮಾಗಮಂ ದೃಷ್ಟ್ವಾ ತಾನ್ ಅವದತ್, 28 ಅನ್ಯಜಾತೀಯಲೋಕೈಃ ಮಹಾಲಪನಂ ವಾ ತೇಷಾಂ
 ಗೃಹಮದ್ಯೇ ಪ್ರವೇಶನಂ ಯಿಹೂದೀಯಾನಾಂ ನಿಷಿದ್ಧಮ್ ಅಸ್ತೀತಿ ಯೂಯಮ್ ಅವಗಚ್ಛಥ; ಕಿನ್ತು ಕಮಪಿ ಮಾನುಷಮ್
 ಅವ್ಯವಹಾರ್ಯಮ್ ಅಶುಚಿಂ ವಾ ಜ್ಞಾತುಂ ಮಮ ನೋಚಿತಮ್ ಇತಿ ಪರಮೇಶ್ವರೋ ಮಾಂ ಜ್ಞಾಪಿತವಾನ್ | 29 ಇತಿ
 ಹೇತೋರಾಹ್ವಾನಶ್ರವಣಮಾತ್ರಾತ್ ಕಾಚ್ಛಾನಾಪತ್ತಿಮ್ ಅಕೃತ್ವಾ ಯುಷ್ಮಾಕಂ ಸಮೀಪಮ್ ಆಗತೋಸ್ತಿ; ಪೃಚ್ಛಾಮಿ ಯೂಯಂ
 ಕಿನ್ಮಿಮಿತ್ತಂ ಮಾಮ್ ಆಹೂಯತ? 30 ತದಾ ಕರ್ಣೀಲಿಯಃ ಕಥಿತವಾನ್, ಅದ್ಯ ಚತ್ವಾರಿ ದಿನಾನಿ ಜಾತಾನಿ ಏತಾವದ್ದೇಲಾಂ
 ಯಾವದ್ ಅಹಮ್ ಅನಾಹಾರ ಅಸನ್ ತತಸ್ತತೀಯಪ್ರಹರೇ ಸತಿ ಗೃಹೇ ಪ್ರಾರ್ಥನಸಮಯೇ ತೇಜೋಮಯವಸ್ತ್ರಭೃದ್
 ಏಕೋ ಜನೋ ಮಮ ಸಮಕ್ಷಂ ತಿಷ್ಠನ್ ಏತಾಂ ಕಥಾಮ್ ಅಕಥಯತ್, 31 ಹೇ ಕರ್ಣೀಲಿಯ ತ್ವದೀಯಾ ಪ್ರಾರ್ಥನಾ
 ಈಶ್ವರಸ್ಯ ಕರ್ಣಗೋಚರೇಭೂತಾ ತವ ದಾನಾದಿ ಚ ಸಾಕ್ಷಿಸ್ವರೂಪಂ ಭೂತ್ವಾ ತಸ್ಯ ದೃಷ್ಟಿಗೋಚರಮಭವತ್ | 32 ಅತೋ
 ಯಾಪೋನಗರಂ ಪ್ರತಿ ಲೋಕಾನ್ ಪ್ರಹಿತ್ಯ ತತ್ರ ಸಮುದ್ರತೀರೇ ಶಿಮೋನ್ನಾಮ್ನಃ ಕಸ್ಯಚಿಚ್ಛರ್ಮ್ಯಕಾರಸ್ಯ ಗೃಹೇ ಪ್ರವಾಸಕಾರೀ
 ಪಿತರನಾಮ್ನಾ ವಿಖ್ಯಾತೋ ಯಃ ಶಿಮೋನ್ ತಮಾಹೂಯಯಃ; ತತಃ ಸ ಆಗತ್ಯ ತ್ವಾಮ್ ಉಪದೇಕ್ಷ್ಯತಿ | 33 ಇತಿ ಕಾರಣಾತ್
 ತತ್ಕ್ಷಣಾತ್ ತವ ನಿಕಟೇ ಲೋಕಾನ್ ಪ್ರೇಷಿತವಾನ್, ತ್ವಮಾಗತವಾನ್ ಇತಿ ಭದ್ರಂ ಕೃತವಾನ್ | ಈಶ್ವರೋ ಯಾನ್ಯಾನ್ಯಾನಿ
 ಕಥಯಿತುಮ್ ಆದಿಶತ್ ತಾನಿ ಶೋತುಂ ವಯಂ ಸರ್ವೇ ಸಾಮ್ಪ್ರತಮ್ ಈಶ್ವರಸ್ಯ ಸಾಕ್ಷಾದ್ ಉಪಸ್ಥಿತಾಃ ಸ್ತಃ | 34 ತದಾ ಪಿತರ

ಇಮಾಂ ಕಥಾಂ ಕಥಯಿತುಮ್ ಆರಬ್ಹವಾನ್, ಈಶ್ವರೋ ಮನುಷ್ಯಾಣಾಮ್ ಅವಕ್ಷಪಾತಿ ಸನ್ 35 ಯಸ್ಯ ಕಸ್ಯಚಿತ್ ದೇಶಸ್ಯ ಯೋ ಲೋಕಾಸ್ತಸ್ಯಾಧ್ಯೀತ್ವಾ ಸತ್ಕರ್ಮೈ ಕರೋತಿ ಸ ತಸ್ಯ ಗ್ರಾಹ್ಯೋ ಭವತಿ, ಏತಸ್ಯ ನಿಶ್ಚಯಮ್ ಉಪಲಬ್ಧವಾನಹಮ್ | 36 ಸರ್ವೇಷಾಂ ಪ್ರಭು ಯೋ ಯೀಶುಖೀಷ್ಟಸೇನ ಈಶ್ವರ ಇಸ್ರಾಯೇಲ್ವಂಶಾನಾಂ ನಿಕಟೇ ಸುಸಂವಾದಂ ಪ್ರೇಷ್ಯ ಸಮೋಲನಸ್ಯ ಯಂ ಸಂವಾದಂ ಪ್ರಾಚಾರಯತ್ ತಂ ಸಂವಾದಂ ಯೂಯಂ ಶ್ರುತವನ್ || 37 ಯತೋ ಯೋಹನಾ ಮಜ್ಜನೇ ಪ್ರಚಾರಿತೇ ಸತಿ ಸ ಗಾಲೀಲದೇಶಮಾರಭ್ಯ ಸಮಸ್ತಯುಹೂದೀಯದೇಶಂ ವ್ಯಾಪ್ನೋತ್; 38 ಫಲತ ಈಶ್ವರೇಣ ಪವಿತ್ರೇಣಾತ್ಮನಾ ಶಕ್ತ್ಯಾ ಚಾಭಿಷಿಕ್ತೋ ನಾಸರತೀಯಯೀಶುಃ ಸ್ಥಾನೇ ಸ್ಥಾನೇ ಭ್ರಮನ್ ಸುಕ್ರಿಯಾಂ ಕುರ್ವನ್ ಶೈತಾನಾ ಕ್ಲಿಷ್ಟಾನ್ ಸರ್ವಲೋಕಾನ್ ಸ್ವಸ್ಥಾನ್ ಅಕರೋತ್, ಯತ ಈಶ್ವರಸ್ಯ ಸಹಾಯ ಆಸೀತ್; 39 ವಯುಷ್ಠ ಯುಹೂದೀಯದೇಶೇ ಯಿರೂಶಾಲಮ್ಮಗರೇ ಚ ತೇನ ಕೃತಾನಾಂ ಸರ್ವೇಷಾಂ ಕರ್ಮಣಾಂ ಸಾಕ್ಷಿಣೋ ಭವಾಮಃ | ಲೋಕಾಸ್ತಂ ಕೃಶೇ ವಿದ್ವಾಃ ಹತವನ್ || 40 ಕಿನ್ತು ತ್ಯತೀಯದಿವಸೇ ಈಶ್ವರಸ್ತಮುತ್ಥಾಪ್ಯ ಸಪ್ರಕಾಶಮ್ ಅದರ್ಶಯತ್ | 41 ಸರ್ವಲೋಕಾನಾಂ ನಿಕಟ ಇತಿ ನ ಹಿ, ಕಿನ್ತು ತಸ್ಮಿನ್ ಶ್ರುತಾನಾದುತ್ಥಿತೇ ಸತಿ ತೇನ ಸಾರ್ಧಂ ಭೋಜನಂ ಪಾನಶ್ಚ ಕೃತವನ್ ಏತಾದೃಶಾ ಈಶ್ವರಸ್ಯ ಮನೋನೀತಾಃ ಸಾಕ್ಷಿಣೋ ಯೇ ವಯಮ್ ಅಸ್ಮಾಕಂ ನಿಕಟೇ ತಮದರ್ಶಯತ್ | 42 ಜೀವಿತಮ್ಯತೋಭಯಲೋಕಾನಾಂ ವಿಚಾರಂ ಕರ್ತುಮ್ ಈಶ್ವರೋ ಯಂ ನಿಯುಕ್ತವಾನ್ ಸ ಏವ ಸ ಜನಃ, ಇಮಾಂ ಕಥಾಂ ಪ್ರಚಾರಯಿತುಂ ತಸ್ಮಿನ್ ಪ್ರಮಾಣಂ ದಾತುಷ್ಠ ಸೋಽಸ್ಮಾನ್ ಆಜ್ಞಾಪಯತ್ | 43 ಯಸ್ಯಸ್ಮಿನ್ ವಿಶ್ವಸಿತಿ ಸ ತಸ್ಯ ನಾಮ್ನಾ ಪಾಪಾನುಕ್ತೋ ಭವಿಷ್ಯತಿ ತಸ್ಮಿನ್ ಸರ್ವೇ ಭವಿಷ್ಯದ್ವಾದಿನೋಪಿ ಏತಾದೃಶಂ ಸಾಕ್ಷ್ಯಂ ದದತಿ | 44 ಪಿತರಸ್ಮೈತತ್ಪಥಾಕಥನಕಾಲೇ ಸರ್ವೇಷಾಂ ಶ್ರೋತೃಣಾಮುಪರಿ ಪವಿತ್ರ ಆತ್ಮಾವಾರೋಹತ್ | 45 ತತಃ ಪಿತರೇಣ ಸಾರ್ಧಮ್ ಆಗತಾಸ್ತಕ್ಷೇದಿನೋ ವಿಶ್ವಾಸಿನೋ ಲೋಕಾ ಅನ್ಯದೇಶೀಯೇಭ್ಯಃ ಪವಿತ್ರ ಆತ್ಮನಿ ದತ್ತೇ ಸತಿ 46 ತೇ ನಾನಾಜಾತೀಯಭಾಷಾಭಿಃ ಕಥಾಂ ಕಥಯನ್ತ ಈಶ್ವರಂ ಪ್ರಶಂಸನ್ತಿ, ಇತಿ ದೃಷ್ಟ್ವಾ ಶ್ರುತ್ವಾ ಚ ವಿಸ್ಮಯಮ್ ಅಪದ್ಯನ್ತ | 47 ತದಾ ಪಿತರಃ ಕಥಿತವಾನ್, ವಯಮಿವ ಯೇ ಪವಿತ್ರಮ್ ಆತ್ಮಾನಂ ಪ್ರಾಪ್ನಾಸೇಷಾಂ ಜಲಮಜ್ಜನಂ ಕಿಂ ಕೋಪಿ ನಿಷೇದ್ಯಂ ಶಕ್ಯೋತಿ? 48 ತತಃ ಪ್ರಭೋ ನಾರ್ಮ್ಮಾ ಮಜ್ಜಿತಾ ಭವತೇತಿ ತಾನಾಜ್ಞಾಪಯತ್ | ಅನನ್ತರಂ ತೇ ಸ್ವೈಃ ಸಾರ್ಧಂ ಕತಿಪಯದಿನಾನಿ ಸ್ಥಾತುಂ ಪ್ರಾರ್ಥಯನ್ತ |

11 ಇತ್ಯಂ ಭಿನ್ನದೇಶೀಯಲೋಕಾ ಅಪೀಶ್ವರಸ್ಯ ವಾಕ್ಯಮ್ ಅಗ್ಯೂಹ್ಲನ್ ಇಮಾಂ ವಾರ್ತಾಂ ಯುಹೂದೀಯದೇಶಸ್ಯಪ್ರೇರಿತಾ ಭಾತ್ಯಗಣಶ್ಚ ಶ್ರುತವನ್ || 2 ತತಃ ಪಿತರೇ ಯಿರೂಶಾಲಮ್ಮಗರಂ ಗತವತಿ ತ್ವಕ್ಷೇದಿನೋ ಲೋಕಾಸೇನ ಸಹ ವಿವದಮಾನಾ ಅವದನ್, 3 ತ್ವಮ್ ಅತ್ವಕ್ಷೇದಿನೋಕಾನಾಂ ಗೃಹಂ ಗತ್ವಾ ತೈಃ ಸಾರ್ಧಂ ಭುಕ್ತವಾನ್ | 4 ತತಃ ಪಿತರ ಆದಿತಃ ಕ್ರಮಶಸ್ತತ್ಕಾರ್ಯಸ್ಯ ಸರ್ವವೃತ್ತಾನ್ತಮಾಖ್ಯಾತುಮ್ ಆರಬ್ಹವಾನ್ | 5 ಯಾಫೋನಗರ ಏಕದಾಹಂ ಪ್ರಾರ್ಥಯಮಾನೋ ಮೂರ್ಚ್ಚಿತಃ ಸನ್ ದರ್ಶನೇನ ಚತುರ್ಷು ಕೋಣೇಷು ಲಮ್ಬನಮಾನಂ ವೃಹದ್ವಸ್ತ್ರಮಿವ ಪಾತ್ರಮೇಕಮ್ ಆಕಾಶದವರುಹ್ಯ ಮನ್ನಿಕಟಮ್ ಆಗಚ್ಛನ್ ಅಪಶ್ಯಮ್ | 6 ಪಶ್ಚಾತ್ ತನ್ ಅನನ್ಯದೃಷ್ಟ್ಯಾ ದೃಷ್ಟ್ಯಾ ವಿವಿಚ್ಯ ತಸ್ಯ ಮಧ್ಯೇ ನಾನಾಪ್ರಕಾರಾನ್ ಗ್ರಾಮ್ಯವನ್ಯಪಶೂನ್ ಉರೋಗಾಮಿಖೇಚರಾಂಶ್ಚ ದೃಷ್ಟವಾನ್; 7 ಹೇ ಪಿತರ ತ್ವಮುತ್ಥಾಯ ಗತ್ವಾ ಭುಂಕ್ತು ಮಾಂ ಸಮೋದ್ಯ ಕಥಯನ್ತಂ ಶಬ್ದಮೇಕಂ ಶ್ರುತವಾಂಶ್ಚ | 8 ತತೋಹಂ ಪ್ರತ್ಯವದಂ, ಹೇ ಪ್ರಭೋ ನೇತ್ಯಂ ಭವತು, ಯತಃ ಕಿಂಚನ ನಿಷಿದ್ಧಮ್ ಅಶುಚಿ ದ್ರವ್ಯಂ ವಾ ಮಮ ಮುಖಮದ್ಯಂ ಕದಾಪಿ ನ ಪ್ರಾವಿಶತ್ | 9 ಅಪರಮ್ ಈಶ್ವರೋ ಯತ್ ಶುಚಿ ಕೃತವಾನ್ ತನ್ನಿಷಿದ್ಧಂ ನ ಜಾನೀಹಿ ದ್ವಿ ಮಾರ್ಮ್ಯತೀದೃಶೀ ವಿಹಾಯಸೀಯಾ ವಾಣೀ ಜಾತಾ | 10 ತ್ರಿರಿತ್ಯಂ ಸತಿ ತತ್ ಸರ್ವಂ ಪುನರಾಕಾಶಮ್ ಆಕೃಷ್ಯಂ | 11 ಪಶ್ಚಾತ್ ಕೈಸರಿಯಾನಗರಾತ್ ತ್ರಯೋ ಜನಾ ಮನ್ನಿಕಟಂ ಪ್ರೇಷಿತಾ ಯತ್ರ ನಿವೇಶನೇ ಸ್ಥಿತೋಹಂ ತಸ್ಮಿನ್ ಸಮಯೇ ತತ್ರೋಪಾತಿಷ್ಯನ್ | 12 ತದಾ ನೀಸನ್ನೇಹಂ ತೈಃ ಸಾರ್ಧಂ ಯಾತುಮ್ ಆತ್ಮಾ ಮಾಮಾದಿಷ್ಟವಾನ್; ತತಃ ಪರಂ ಮಯಾ ಸಹ್ಯತೇಷು ಷಡ್ವ್ಯಾ ತ್ಯಮು ಗತೇಷು ವಯಂ ತಸ್ಯ ಮನುಜಸ್ಯ ಗೃಹಂ ಪ್ರಾವಿಶಾಮ | 13 ಸೋಽಸ್ಮಾಕಂ ನಿಕಟೇ ಕಥಾಮೇತಾಮ್ ಅಕಥಯತ್ ಏಕದಾ ದೂತ ಏಕಃ ಪ್ರತ್ಯಕ್ಷೇಭೂಯ ಮಮ ಗೃಹಮಧ್ಯೇ ತಿಷ್ಠನ್ ಮಾಮಿತ್ಯಾಜ್ಞಾಪಿತವಾನ್, ಯಾಫೋನಗರಂ ಪ್ರತಿ ಲೋಕಾನ್ ಪ್ರಹಿತ್ಯ ಪಿತರನಾಮ್ನಾ ವಿಖ್ಯಾತಂ ಶಿಮೋನಮ್ ಆಹೂಯಯ; 14 ತತಸ್ತವ ತ್ವದೀಯಪರಿವಾರಾಣಾಶ್ಚ ಯೇನ ಪರಿತ್ರಾಣಂ ಭವಿಷ್ಯತಿ ತತ್ ಸ ಉಪದೇಕ್ಷ್ಯತಿ | 15 ಅಹಂ ತಾಂ ಕಥಾಮುತ್ಥಾಪ್ಯ ಕಥಿತವಾನ್ ತೇನ ಪ್ರಥಮಮ್ ಅಸ್ಮಾಕಮ್ ಉಪರಿ ಯಥಾ ಪವಿತ್ರ ಆತ್ಮಾವರೂಢವಾನ್ ತಥಾ ತೇಷಾಮಪ್ಯುಪರಿ ಸಮವರೂಢವಾನ್ | 16 ತೇನ ಯೋಹನ್ ಜಲೇ ಮಜ್ಜಿತವಾನ್ ಇತಿ ಸತ್ಯಂ ಕಿನ್ತು ಯೂಯಂ ಪವಿತ್ರ ಆತ್ಮನಿ ಮಜ್ಜಿತಾ ಭವಿಷ್ಯಥ, ಇತಿ ಯದ್ವಾಕ್ಯಂ ಪ್ರಭುರುದಿತವಾನ್ ತತ್ ತದಾ ಮಯಾ ಸ್ಮೃತಮ್ | 17 ಅತಃ ಪ್ರಭಾ ಯೀಶುಖೀಷ್ಟೇ ಪ್ರತ್ಯಯಕಾರಿಣೋ ಯೇ ವಯಮ್ ಅಸ್ಮಭ್ಯಮ್ ಈಶ್ವರೋ ಯದ್

ದತ್ತವಾನ್ ತತ್ ತೇಭ್ಯೋ ಲೋಕೇಭ್ಯೋಪಿ ದತ್ತವಾನ್ ತತಃ ಕೋಹಂ? ಕಿಮಹಮ್ ಈಶ್ವರಂ ವಾರಯಿತುಂ ಶಕ್ನೋಮಿ? 18 ಕಥಾಮೇತಾಂ ಶ್ರುವಾ ತೇ ಕ್ಷಾನ್ತಾ ಈಶ್ವರಸ್ಯ ಗುಣಾನ್ ಅನುಕೀರ್ತ್ಯ ಕಥಿತವನ್ತಃ, ತರ್ಹಿ ಪರಮಾಯುಃಪ್ರಾಪ್ತಿನಿಮಿತ್ತಮ್ ಈಶ್ವರೋನ್ಯದೇಶೀಯಲೋಕೇಭ್ಯೋಪಿ ಮನಃಪರಿವರ್ತನರೂಪಂ ದಾನಮ್ ಅದಾತ್ | 19 ಸ್ತಿಫಾನಂ ಪ್ರತಿ ಉಪದ್ರವೇ ಘಟಿತೇ ಯೇ ವಿಕೀರ್ಣಾ ಅಭವನ್ ತೈ ವೈನೀಕೀಕಪ್ರಾನ್ವಿಯಖಿಯಾಸು ಭ್ರಮಿತ್ವಾ ಕೇವಲಯಿಹೂದೀಯಲೋಕಾನ್ ವಿನಾ ಕಸ್ಯಾಪ್ಯನ್ಯಸ್ಯ ಸಮೀಪ ಈಶ್ವರಸ್ಯ ಕಥಾಂ ನ ಪ್ರಾಚಾರಯನ್ | 20 ಅಪರಂ ತೇಷಾಂ ಕುಪ್ರೀಯಾಃ ಕುರೀನೀಯಾಶ್ಚ ಕಿಯನ್ನೋ ಜನಾ ಆನ್ವಿಯಖಿಯಾನಗರಂ ಗತ್ತಾ ಯೂನಾನೀಯಲೋಕಾನಾಂ ಸಮೀಪೇಪಿ ಪ್ರಭೋರ್ಯೇಶೋಃ ಕಥಾಂ ಪ್ರಾಚಾರಯನ್ | 21 ಪ್ರಭೋಃ ಕರಸ್ತೇಷಾಂ ಸಹಾಯ ಅಸೀತ್ ತಸ್ಮಾತ್ ಅನೇಕೇ ಲೋಕಾ ವಿಶ್ವಸ್ಯ ಪ್ರಭುಂ ಪ್ರತಿ ಪರಾವರ್ತಯನ್ | 22 ಇತಿ ವಾರ್ತಾಯಾಂ ಯಿರೂಶಾಲಮಸ್ಯಮಣ್ಣೀಯಲೋಕಾನಾಂ ಕರ್ಣಗೋಚರೀಭೂತಾಯಾಮ್ ಆನ್ವಿಯಖಿಯಾನಗರಂ ಗನ್ನು ತೇ ಬರ್ಣಬ್ಬಾಂ ಪ್ರೈರಯನ್ | 23 ತತೋ ಬರ್ಣಬ್ಬಾಸ್ತತ್ರ ಉಪಸ್ಥಿತಃ ಸನ್ ಈಶ್ವರಸ್ಯಾನುಗ್ರಹಸ್ಯ ಫಲಂ ದೃಷ್ಟ್ವಾ ಸಾನನ್ನೋ ಜಾತಃ, 24 ಸ ಸ್ವಯಂ ಸಾಧು ವರ್ಶಾಸೇನ ಪವಿತ್ರೇಣಾತ್ಮನಾ ಚ ಪರಿಪೂರ್ಣಃ ಸನ್ ಗನೋನಿಷ್ಠಯಾ ಪ್ರಭಾವಾಸ್ಥಾಂ ಕರ್ತುಂ ಸರ್ವ್ವಾನ್ ಉಪದಿಷ್ಟವಾನ್ ತೇನ ಪ್ರಭೋಃ ಶಿಷ್ಯಾ ಅನೇಕೇ ಬಭೂವುಃ | 25 ಶೇಷೇ ಶೌಲಂ ಮೃಗಯಿತುಂ ಬರ್ಣಬ್ಬಾಸ್ತರ್ಷನಗರಂ ಪ್ರಸ್ಥಿತವಾನ್ | ತತ್ರ ತಸ್ಯೋದ್ದೇಶಂ ಪ್ರಾಪ್ಯ ತಮ್ ಆನ್ವಿಯಖಿಯಾನಗರಮ್ ಆನಯತ್; 26 ತತಸ್ತೌ ಮಣ್ಣೀಲೀಸ್ಥಲೋಕೈಃ ಸಭಾಂ ಕೃತ್ವಾ ಸಂವತ್ಸರಮೇಕಂ ಯಾವದ್ ಬಹುಲೋಕಾನ್ ಉಪಾದಿಶತಾಂ; ತಸ್ಮಿನ್ ಆನ್ವಿಯಖಿಯಾನಗರೇ ಶಿಷ್ಯಾಃ ಪ್ರಥಮಂ ಖ್ರೀಷ್ಟೀಯನಾಮ್ನಾ ವಿಖ್ಯಾತಾ ಅಭವನ್ | 27 ತತಃ ಪರಂ ಭವಿಷ್ಯದ್ವಾದಿಗಣೇ ಯಿರೂಶಾಲಮ ಆನ್ವಿಯಖಿಯಾನಗರಮ್ ಆಗತೇ ಸತಿ 28 ಆಗಾಬನಾಮಾ ತೇಷಾಮೇಕ ಉತ್ಥಾಯ ಅತ್ಯನಃ ಶಿಕ್ಷಯಾ ಸರ್ವದೇಶೇ ದುರ್ಭಿಕ್ಷಂ ಭವಿಷ್ಯತೀತಿ ಜ್ಞಾಪಿತವಾನ್; ತತಃ ಕೌದಿಯಕೈಸರಸ್ಯಾಧಿಕಾರೇ ಸತಿ ತತ್ ಪ್ರತ್ಯಕ್ಷಮ್ ಅಭವತ್ | 29 ತಸ್ಮಾತ್ ಶಿಷ್ಯಾ ಏಕೈಕಶಃ ಸ್ವಸ್ವಶಕ್ಯನುಸಾರತೋ ಯಿಹೂದೀಯದೇಶನಿವಾಸಿನಾಂ ಭ್ರತ್ಯುಣಾಂ ದಿನಯಾಪನಾರ್ಥಂ ಧನಂ ಪ್ರೇಷಯಿತುಂ ನಿಶ್ಚಿತ್ಯ 30 ಬರ್ಣಬ್ಬಾಶೌಲಯೋ ದ್ವಾರಾ ಪ್ರಾಚೀನಲೋಕಾನಾಂ ಸಮೀಪಂ ತತ್ ಪ್ರೇಷಿತವನ್ತಃ |

12 ತಸ್ಮಿನ್ ಸಮಯೇ ಹೇರೋದರಾಜೋ ಮಣ್ಣಿಲ್ಯಾಃ ಕಿಯಜ್ಜನೇಭ್ಯೋ ದುಃಖಂ ದಾತುಂ ಪ್ರಾರಭತ್ | 2 ವಿಶೇಷತೋ ಯೋಹನಃ ಸೋದರಂ ಯಾಕೂಬಂ ಕರವಾಲಾಫಾತೇನ್ ಹತವಾನ್ | 3 ತಸ್ಮಾತ್ ಯಿಹೂದೀಯಾಃ ಸನ್ನುಷ್ಣಾ ಅಭವನ್ ಇತಿ ವಿಜ್ಞಾಯ ಸ ಪಿತರಮಪಿ ಧರ್ತುಂ ಗತವಾನ್ | 4 ತದಾ ಕಿಣ್ಣಶೂನ್ಯಪೂಪೋತ್ಸವಸಮಯ ಉಪಾತಿಷ್ಟತ್; ಅತ ಉತ್ಸವೇ ಗತೇ ಸತಿ ಲೋಕಾನಾಂ ಸಮಕ್ಷಂ ತಂ ಬಹಿರಾನೇಯ್ಯಾಮೀತಿ ಮನಸಿ ಸ್ಥಿರೀಕೃತ್ಯ ಸ ತಂ ಧಾರಯಿತ್ವಾ ರಕ್ಷಾರ್ಥಮ್ ಯೇಷಾಮ್ ಏಕೈಕಸಂಘೇ ಚತ್ವಾರೋ ಜನಾಃ ಸನ್ತಿ ತೇಷಾಂ ಚತುರ್ಣಾಂ ರಕ್ಷಕಸಂಘಾನಾಂ ಸಮೀಪೇ ತಂ ಸಮರ್ಪ್ಯ ಕಾರಾಯಾಂ ಸ್ಥಾಪಿತವಾನ್ | 5 ಕಿನ್ನುಂ ಪಿತರಸ್ಯ ಕಾರಾಸ್ಥಿತಿಕಾರಣಾತ್ ಮಣ್ಣಿಲ್ಯಾ ಲೋಕಾ ಅವಿಶ್ರಾಮಮ್ ಈಶ್ವರಸ್ಯ ಸಮೀಪೇ ಪ್ರಾರ್ಥಯನ್ | 6 ಅನನ್ತರಂ ಹೇರೋದಿ ತಂ ಬಹಿರಾನಾಯಿತುಂ ಉದ್ಯತೇ ಸತಿ ತಸ್ಯಾಂ ರಾತ್ರೌ ಪಿತರೋ ರಕ್ಷಕದ್ವಯಮದ್ಯಸ್ಥಾನೇ ಶೃಜ್ಜಲದ್ವಯೇನ ಬದ್ಧಃ ಸನ್ ನಿದ್ರಿತ ಅಸೀತ್, ದೌವಾರಿಕಾಶ್ಚ ಕಾರಾಯಾಃ ಸಮ್ನುಖೇ ತಿಷ್ಠನತೋ ದ್ವಾರಮ್ ಅರಕ್ಷಿಷುಃ | 7 ಏತಸ್ಮಿನ್ ಸಮಯೇ ಪರಮೇಶ್ವರಸ್ಯ ದೂತೇ ಸಮುಪಸ್ಥಿತೇ ಕಾರಾ ದೀಪ್ತಿಮತೀ ಜಾತಾ; ತತಃ ಸ ದೂತಃ ಪಿತರಸ್ಯ ಕುಕ್ಷಾವಾವಾತಂ ಕೃತ್ವಾ ತಂ ಜಾಗರಯಿತ್ವಾ ಭಾಷಿತವಾನ್ ತೂರ್ಣಮುತ್ತಿಷ್ಯ; ತತಸ್ತಸ್ಯ ಹಸ್ತಸ್ಯಶೃಜ್ಜಲದ್ವಯಂ ಗಲತ್ ಪತಿತಂ | 8 ಸ ದೂತಸ್ಯಮವದತ್, ಬದ್ಧಕಟಿಃ ಸನ್ ಪಾದಯೋಃ ಪಾದುಕೇ ಅರ್ಪಯ; ತೇನ ತಥಾ ಕೃತೇ ಸತಿ ದೂತಸ್ಯಮ್ ಉಕ್ತವಾನ್ ಗಾತ್ರೀಯವಸ್ತ್ರಂ ಗಾತ್ರೇ ನಿಧಾಯ ಮಮ ಪಶ್ಚಾದ್ ಏಹಿ | 9 ತತಃ ಪಿತರಸ್ಯ ಪಶ್ಚಾದ್ ಪ್ರಜನ ಬಹಿರಗಚ್ಛತ್, ಕಿನ್ನು ದೂತೇನ ಕರ್ಮೈತತ್ ಕೃತಮಿತಿ ಸತ್ಯಮಜ್ಞಾತ್ವಾ ಸ್ವಪ್ನದರ್ಶನಂ ಜ್ಞಾತವಾನ್ | 10 ಇಕ್ಷಂ ತೌ ಪ್ರಥಮಾಂ ದ್ವಿತೀಯಾಂಚ ಕಾರಾಂ ಲಬ್ಧಿತ್ವಾ ಯೇನ ಲೌಹನಿರ್ಮಿತದ್ವಾರೇಣ ನಗರಂ ಗಮ್ಯತೇ ತತ್ಸಮೀಪಂ ಪ್ರಾಪ್ನುತಾಂ; ತತಸ್ತಸ್ಯ ಕವಾಟಂ ಸ್ವಯಂ ಮುಕ್ತಮಭವತ್ ತತಸ್ತೌ ತತ್ನಾನ್ದಾದ್ ಬಹಿ ಭೂರ್ವತ್ವಾ ಮಾಗ್ನೈಕಸ್ಯ ಸೀಮಾಂ ಯಾವದ್ ಗತೌ; ತತೋಽಕಸ್ಮಾತ್ ಸ ದೂತಃ ಪಿತರಂ ತೃಕ್ಷವಾನ್ | 11 ತದಾ ಸ ಚೇತನಾಂ ಪ್ರಾಪ್ಯ ಕಥಿತವಾನ್ ನಿಜದೂತಂ ಪ್ರಹಿತೃ ಪರಮೇಶ್ವರೋ ಹೇರೋದೋ ಹಸ್ತಾದ್ ಯಿಹೂದೀಯಲೋಕಾನಾಂ ಸರ್ವ್ವಾಶಾಯಾಶ್ಚ ಮಾಂ ಸಮುದ್ಧೃತವಾನ್ ಇತ್ಯಹಂ ನಿಶ್ಚಯಂ ಜ್ಞಾತವಾನ್ | 12 ಸ ವಿವಿಚ್ಯ ಮಾರ್ಕನಾಮ್ರಾ ವಿಖ್ಯಾತಸ್ಯ ಯೋಹನೋ ಮಾತು ಮರ್ಠಿಯಮೋ ಯಸ್ಮಿನ್ ಗೃಹೇ ಬಹವಃ ಸಮ್ನುಯ ಪ್ರಾರ್ಥಯನ್ತು ತನ್ನಿವೇಶನಂ ಗತಃ | 13 ಪಿತರೇಣ ಬಹಿದ್ವಾರ ಆಹತೇ ಸತಿ ರೋದಾನಾಮಾ ಬಾಲಿಕಾ ದ್ರಷ್ಟುಂ ಗತಾ |

14 ತತಃ ಪಿತರಸ್ಯ ಸ್ವರಂ ಶ್ರುವಾ ಸಾ ಹರ್ಷಯುಕ್ತಾ ಸತೀ ದ್ವಾರಂ ನ ಮೋಚಯಿತ್ವಾ ಪಿತರೋ ದ್ವಾರೇ ತಿಷ್ಠತೀತಿ ವಾರ್ತಾಂ ವಕ್ತುಮ್ ಅಭ್ಯನ್ತರಂ ಧಾವಿತ್ವಾ ಗತವತೀ | 15 ತೇ ಪ್ರಾವೋಚನ ತ್ವಮುನ್ಮತ್ತಾ ಜಾತಾಸಿ ಕಿನ್ನು ಸಾ ಮುಹುರ್ಮುಹುರುಕ್ತವತೀ ಸತ್ಯಮೇವೈತತ್ | 16 ತದಾ ತೇ ಕಥಿತವನ್ತಸ್ಯರ್ಹಿ ತಸ್ಯ ದೂತೋ ಭವೇತ್ | 17 ಪಿತರೋ ದ್ವಾರಮಾಹತವಾನ್ ಏತಸ್ಮಿನ್ನನ್ತರೇ ದ್ವಾರಂ ಮೋಚಯಿತ್ವಾ ಪಿತರಂ ದೃಷ್ಟ್ವಾ ವಿಸ್ಮಯಂ ಪ್ರಾಪ್ತಾಃ | 18 ತತಃ ಪಿತರೋ ನಿಃಶಬ್ದಂ ಸ್ಥಾತುಂ ತಾನ್ ಪ್ರತಿ ಹಸ್ತೇನ ಸಜ್ಜೇತಂ ಕೃತ್ವಾ ಪರಮೇಶ್ವರೋ ಯೇನ ಪ್ರಕಾರೇಣ ತಂ ಕಾರಾಯಾ ಉದ್ಧೃತ್ಯಾನೀತವಾನ್ ತಸ್ಯ ವೃತ್ತಾನ್ತಂ ತಾನಜ್ಞಾಪಯತ್, ಯೂಯಂ ಗತ್ತಾ ಯಾಕುಬಂ ಭ್ರಾತೃಗಣಃ ವಾರ್ತಾಮೇತಾಂ ವದತೇತ್ಯುಕ್ತಾ ಸ್ನಾನಾನ್ತರಂ ಪ್ರಸ್ಥಿತವಾನ್ | 19 ಭ್ರಾತೇ ಸತಿ ಪಿತರಃ ಕ್ಷ ಗತ ಇತ್ಯತ್ರ ರಕ್ಷಕಾಣಾಂ ಮದ್ಯೇ ಮಹಾನ್ ಕಲಹೋ ಜಾತಃ | 20 ಹೇರೋದ್ ಬಹು ಮೃಗಯಿತ್ವಾ ತಸ್ಯೋದ್ದೇಶೇ ನ ಪ್ರಾಪ್ತೇ ಸತಿ ರಕ್ಷಕಾನ್ ಸಂಪೃಚ್ಛ್ಯ ತೇಷಾಂ ಪ್ರಾಣಾನ್ ಹನ್ತುಮ್ ಅದಿಷ್ಟವಾನ್ | 21 ಪಶ್ಚಾತ್ ಸ ಯಿಹೂದೀಯಪ್ರದೇಶಾತ್ ಕೈಸರಿಯಾನಗರಂ ಗತ್ವಾ ತತ್ರಾವಾತಿಷ್ಠತ್ | 22 ಸೋರಸೀದೋನದೇಶಯೋ ಲೋಕೇಭ್ಯೋ ಹೇರೋದಿ ಯುಯುತ್ಸೇ ಸತಿ ತೇ ಸರ್ವ್ ಏಕಮನ್ತ್ರಣಾಃ ಸನ್ತಸ್ತಸ್ಯ ಸಮೀಪ ಉಪಸ್ಥಾಯ ಲ್ಲಾಸ್ತನಾಮಾನಂ ತಸ್ಯ ವಸ್ತ್ರಗೃಹಾಧೀಶಂ ಸಹಾಯಂ ಕೃತ್ವಾ ಹೇರೋದಾ ಸಾರ್ಧಂ ಸನ್ಧಿಂ ಪ್ರಾರ್ಥಯನ್ತ ಯತಸ್ತಸ್ಯ ರಾಜ್ಯೋ ದೇಶೇನ ತೇಷಾಂ ದೇಶೀಯಾನಾಂ ಭರಣಮ್ ಅಭವತ್ | 23 ಅತಃ ಕುತ್ರಚ್ಚ ನಿರುಪಿತದಿನೇ ಹೇರೋದ್ ರಾಜಕೀಯಂ ಪರಿಚ್ಛದಂ ಪರಿಧಾಯ ಸಿಂಹಾಸನೇ ಸಮುಪವಿಶ್ಯ ತಾನ್ ಪ್ರತಿ ಕಥಾಮ್ ಉಕ್ತವಾನ್ | 24 ತತೋ ಲೋಕಾ ಉಚ್ಚೈಃಕಾರಂ ಪ್ರತ್ಯವದನ್, ಏಷ ಮನುಜರವೋ ನ ಹಿ, ಈಶ್ವರೀಯರವಃ | 25 ತದಾ ಹೇರೋದ್ ಈಶ್ವರಸ್ಯ ಸಮಾನಂ ನಾಕರೋತ್; ತಸ್ಮಾದ್ಧೇತೋಃ ಪರಮೇಶ್ವರಸ್ಯ ದೂತೋ ಹರಾತ್ ತಂ ಪ್ರಾಹರತ್ ತೇನೈವ ಸ ಕೀಟೈಃ ಕ್ಷೀಣಃ ಸನ್ ಪ್ರಾಣಾನ್ ಅಜಹಾತ್ | ಕಿನ್ದಿಶ್ವರಸ್ಯ ಕಥಾ ದೇಶಂ ವ್ಯಾಪ್ಯ ಪ್ರಬಲಾಭವತ್ | ತತಃ ಪರಂ ಬರ್ಣಬ್ರಾಶೌಲೌ ಯಸ್ಯ ಕರ್ಮಣೋ ಭಾರಂ ಪ್ರಾಪ್ತುತಾಂ ತಾಭ್ಯಾಂ ತಸ್ಮಿನ್ ಸಮ್ಪಾದಿತೇ ಸತಿ ಮಾರ್ಕನಾಮ್ನಾ ವಿಖ್ಯಾತೋ ಯೋ ಯೋಹನ್ ತಂ ಸಜ್ಜಿನಂ ಕೃತ್ವಾ ಯಿರೂಶಾಲಮ್ಗರಾತ್ ಪ್ರತ್ಯಾಗತೌ |

13 ಅಪರಙ್ಗ ಬರ್ಣಬ್ಯಾಃ, ಶಿಮೋನ್ ಯಂ ನಿಗ್ರಂ ವದನ್ತಿ, ಕುರೀನೀಯಲೂಕಿಯೋ ಹೇರೋದಾ ರಾಜ್ಞಾ ಸಹ ಕೃತವಿದ್ಯಾಭ್ಯಾಸೋ ಮಿನಹೇಮ್, ಶೌಲಶ್ಲೈತೇ ಯೇ ಕಿಯನ್ನೋ ಜನಾ ಭವಿಷ್ಯದ್ವಾದಿನ ಉಪದೇಷ್ಣಾರಶ್ವಾನ್ತಿಯಖಿಯಾನಗರಸ್ಥಮಣ್ಣಲ್ಯಾಮ್ ಅಸನ್, 2 ತೇ ಯದೋಪವಾಸಂ ಕೃತ್ವೇಶ್ವರಮ್ ಅಸೇವನ್ತ ತಸ್ಮಿನ್ ಸಮಯೇ ಪವಿತ್ರ ಆತ್ಮಾ ಕಥಿತವಾನ್ ಅಹಂ ಯಸ್ಮಿನ್ ಕರ್ಮಣಿ ಬರ್ಣಬ್ಯಾಶೈಲೌ ನಿಯುಕ್ತವಾನ್ ತತ್ಕರ್ಮ ಕರ್ತುಂ ತೌ ಪೃಥಕ್ ಕುರುತ | 3 ತತಸ್ವೈರುಪವಾಸಪ್ರಾರ್ಥನಯೋಃ ಕೃತಯೋಃ ಸತೋಸ್ತೇ ತಯೋ ಗಾತ್ರಯೋ ಹಸ್ತಾರ್ಪಣಂ ಕೃತ್ವಾ ತೌ ವ್ಯಸೃಜನ್ | 4 ತತಃ ಪರಂ ತೌ ಪವಿತ್ರೇಣಾತ್ಮನಾ ಪ್ರೇರಿತೌ ಸನ್ತೌ ಸಿಲೂಕಿಯಾನಗರಮ್ ಉಪಸ್ಥಾಯ ಸಮುದ್ರಪಥೇನ ಕುಪ್ರೋಪದ್ವೀಪಮ್ ಅಗಚ್ಛತಾಂ | 5 ತತಃ ಸಾಲಾಮೀನಗರಮ್ ಉಪಸ್ಥಾಯ ತತ್ರ ಯಿಹೂದೀಯಾನಾಂ ಭಜನಭವನಾನಿ ಗತ್ವೇಶ್ವರಸ್ಯ ಕಥಾಂ ಪ್ರಾಚಾರಯತಾಂ; ಯೋಹನಪಿ ತತ್ರಹಚರೋಽಭವತ್ | 6 ಇತ್ಥಂ ತೇ ತಸ್ಮೋಪದ್ವೀಪಸ್ಯ ಸರ್ವತ್ರ ಭ್ರಮನ್ತಃ ಪಾಫನಗರಮ್ ಉಪಸ್ಥಿತಾಃ; ತತ್ರ ಸುವಿವೇಚಕೇನ ಸರ್ಜಿಯಪೌಲನಾಮ್ನಾ ತದ್ದೇಶಾಧಿಪತಿನಾ ಸಹ ಭವಿಷ್ಯದ್ವಾದಿನೋ ವೇಶಧಾರೀ ಬಯೀಶನಾಮಾ ಯೋ ಮಾಯಾವೀ ಯಿಹೂದೀ ಆಸೀತ್ ತಂ ಸಾಕ್ಷಾತ್ ಪ್ರಾಪ್ತವತಃ | 7 ತದ್ದೇಶಾಧಿಪ ಈಶ್ವರಸ್ಯ ಕಥಾಂ ಶ್ರೋತುಂ ವಾಙ್ಮನ್ ಪೌಲಬರ್ಣಬೌ ನ್ಯಮನ್ತಯತ್ | 8 ಕಿನ್ದಿಶ್ವಲಮಾ ಯಂ ಮಾಯಾವಿನಂ ವದನ್ತಿ ಸ ದೇಶಾಧಿಪತಿಂ ಧರ್ಮಮಾರ್ಗಾದ್ ಬಹಿರ್ಭೂತಂ ಕರ್ತುಮ್ ಅಯತತ | 9 ತಸ್ಮಾತ್ ಶೋಲೋಽರ್ಥಾತ್ ಪೌಲಃ ಪವಿತ್ರೇಣಾತ್ಮನಾ ಪರಿಪೂರ್ಣಃ ಸನ್ ತಂ ಮಾಯಾವಿನಂ ಪ್ರತ್ಯನನ್ಯದೃಷ್ಟಿಂ ಕೃತ್ವಾಕಥಯತ್, 10 ಹೇ ನರಕಿನ್ ಧರ್ಮದ್ವೇಷಿನ್ ಕೌಟಿಲ್ಯದೃಷ್ಟಿಮ್ ಪರಿಪೂರ್ಣ, ತ್ವಂ ಕಿಂ ಪ್ರಭೋಃ ಸತ್ಯಪಥಸ್ಯ ವಿಪರ್ಯಯಕರಣಾತ್ ಕದಾಪಿ ನ ನಿವರ್ತಿಷ್ಯಸೇ? 11 ಅಧುನಾ ಪರಮೇಶ್ವರಸ್ಯವ ಸಮುಚಿತಂ ಕರಿಷ್ಯತಿ ತೇನ ಕತಿಪಯದಿನಾನಿ ತ್ವಮ್ ಅನ್ಯಃ ಸನ್ ಸೂರ್ಯಮಪಿ ನ ದ್ರಕ್ಷ್ಯಸಿ | ತತ್ಕ್ಷಣಾದ್ ರಾತ್ರಿವದ್ ಅನ್ಧಕಾರಸ್ಯ ದೃಷ್ಟಿಮ್ ಆಚ್ಛಾದಿತವಾನ್; ತಸ್ಮಾತ್ ತಸ್ಯ ಹಸ್ತಂ ಧರ್ತುಂ ಸ ಲೋಕಮನ್ವಿಚ್ಛನ್ ಇತಸ್ತತೋ ಭ್ರಮಣಂ ಕೃತವಾನ್ | 12 ಬನಾಂ ಘಟನಾಂ ದೃಷ್ಟ್ವಾ ಸ ದೇಶಾಧಿಪತಿಃ ಪ್ರಭೂಪದೇಶಾದ್ ವಿಸ್ತಿತ್ಯ ವಿಶ್ವಾಸಂ ಕೃತವಾನ್ | 13 ತದನನ್ತರಂ ಪೌಲಸ್ತತ್ಸಜ್ಜಿನೌ ಚ ಪಾಫನಗರಾತ್ ಪ್ರೋತಂ ಚಾಲಯಿತ್ವಾ ಪಮ್ಪುಲಿಯಾದೇಶಸ್ಯ ಪರ್ಗೀನಗರಮ್ ಅಗಚ್ಛನ್ ಕಿನ್ನು ಯೋಹನ್ ತಯೋಃ ಸಮೀಪಾದ್ ಏತ್ಯ ಯಿರೂಶಾಲಮಂ ಪ್ರತ್ಯಾಗಚ್ಛತ್ | 14 ಪಶ್ಚಾತ್ ತೌ ಪರ್ಗೀತೋ ಯಾತ್ರಾಂ ಕೃತ್ವಾ ಪಿಸಿದಿಯಾದೇಶಸ್ಯ ಅನ್ತಿಯಖಿಯಾನಗರಮ್ ಉಪಸ್ಥಾಯ ವಿಶ್ವಾಮವಾರೇ ಭಜನಭವನಂ ಪ್ರವಿಶ್ಯ

ಸಮುಪಾವಿಶತಾಂ | 15 ವ್ಯವಸ್ಥಾಭವಿಷ್ಯದ್ವಾಕ್ಯಯೋಃ ಪರಿತಯೋಃ ಸತೋ ಹೇ ಭ್ರಾತರೌ ಲೋಕಾನ್ ಪ್ರತಿ ಯುವಯೋಃ ಕಾಚಿದ್ ಉಪದೇಶಕಥಾ ಯದ್ವಸ್ತಿ ತರ್ಹಿ ತಾಂ ವದತಂ ತೌ ಪ್ರತಿ ತಸ್ಯ ಭಜನಭವನಸ್ಯಾಧಿಪತಯಃ ಕಥಾಮ್ ಏತಾಂ ಕಥಯಿತ್ವಾ ಪ್ರೈಷಯನ್ | 16 ಅತಃ ಪೌಲ ಉತ್ತಿಷ್ಠನ್ ಹಸ್ತೇನ ಸಜ್ಜೇತಂ ಕುರ್ವನ್ ಕಥಿತವಾನ್ ಹೇ ಇಸ್ರಾಯೇಲೀಯಮನುಷ್ಯಾ ಈಶ್ವರಪರಾಯಣಾಃ ಸರ್ವೇ ಲೋಕಾ ಯೂಯಮ್ ಅವಧದ್ಧಂ | 17 ಏತೇಷಾಮಿಸ್ರಾಯೇಲೋಕಾನಾಮ್ ಈಶ್ವರೋಽಸ್ಮಾಕಂ ಪೂರ್ವಪರುಷಾನ್ ಮನೋನೀತಾನ್ ಕತ್ವಾ ಗೃಹೀತವಾನ್ ತತೋ ಮಿಸರಿ ದೇಶೇ ಪ್ರವಸನಕಾಲೇ ತೇಷಾಮುನ್ನತಿಂ ಕೃತ್ವಾ ತಸ್ಮಾತ್ ಸ್ತ್ರೀಯಬಾಹುಬಲೇನ ತಾನ್ ಬಹಿಃ ಕೃತ್ವಾ ಸಮಾನಯತ್ | 18 ಚತ್ವಾರಿಂಶದ್ವತ್ಸರಾನ್ ಯಾವಚ್ಚ ಮಹಾಪ್ರಾನ್ತರೇ ತೇಷಾಂ ಭರಣಂ ಕೃತ್ವಾ 19 ಕಿನಾನ್ವೇಶಾನ್ವರ್ವ್ತೀಣಿ ಸಪ್ತರಾಜ್ಯಾನಿ ನಾಶಯಿತ್ವಾ ಗುಟಿಕಾಪಾತೇನ ತೇಷು ಸರ್ವದೇಶೇಷು ತೇಭ್ಯೋಽಧಿಕಾರಂ ದತ್ತವಾನ್ | 20 ಪಶ್ಚಾತ್ತದಧಿಕಚತುಃಶತೇಷು ವತ್ಸರೇಷು ಗತೇಷು ಚ ತಿಮೂಯೇಲ್ಯವಿಷ್ಯದ್ವಾದಿಪರ್ಯಂತಂ ತೇಷಾಮುಪರಿ ವಿಚಾರಯಿತ್ಯನ್ ನಿಯುಕ್ತವಾನ್ | 21 ತೈಶ್ಚ ರಾಜ್ಞಿ ಪ್ರಾರ್ಥಿತೇ, ಈಶ್ವರೋ ಬಿನ್ಯಾಮೀನೋ ವಂಶಜಾತಸ್ಯ ಕೀಶಃ ಪುತ್ರಂ ಶೌಲಂ ಚತ್ವಾರಿಂಶದ್ವರ್ಷಪರ್ಯಂತಂ ತೇಷಾಮುಪರಿ ರಾಜಾನಂ ಕೃತವಾನ್ | 22 ಪಶ್ಚಾತ್ ತಂ ಪದಚ್ಯುತಂ ಕೃತ್ವಾ ಯೋ ಮದಿಷ್ಟಕ್ರಿಯಾಃ ಸರ್ವಾಃ ಕರಿಷ್ಯತಿ ತಾದೃಶಂ ಮಮ ಮನೋಭಿಮತಮ್ ಏಕಂ ಜನಂ ಯಶಯಃ ಪುತ್ರಂ ದಾಯೂದಂ ಪ್ರಾಪ್ತವಾನ್ ಇದಂ ಪ್ರಮಾಣಂ ಯಸ್ಮಿನ್ ದಾಯೂದಿ ಸ ದತ್ತವಾನ್ ತಂ ದಾಯೂದಂ ತೇಷಾಮುಪರಿ ರಾಜತ್ವಂ ಕರ್ತುಮ್ ಉತ್ಪಾದಿತವಾನ್ | 23 ತಸ್ಯ ಸ್ವಪ್ರತಿಪುತ್ರಸ್ಯ ವಾಕ್ಯಸ್ಯಾನುಸಾರೇಣ ಇಸ್ರಾಯೇಲೋಕಾನಾಂ ನಿಮಿತ್ತಂ ತೇಷಾಂ ಮನುಷ್ಯಾಣಾಂ ವಂಶಾದ್ ಈಶ್ವರ ಏಕಂ ಯೇಶುಂ (ತ್ರಾತಾರಮ್) ಉದಪಾದಯತ್ | 24 ತಸ್ಯ ಪ್ರಕಾಶನಾತ್ ಪೂರ್ವ್ವಂ ಯೋಹನ್ ಇಸ್ರಾಯೇಲೋಕಾನಾಂ ಸನ್ನಿಧೌ ಮನಃಪರಾವರ್ತನರೂಪಂ ಮಜ್ಜನಂ ಪ್ರಾಚಾರಯತ್ | 25 ಯಸ್ಯ ಚ ಕರ್ಮಣೋ ಭಾರಂ ಪ್ರಪ್ತವಾನ್ ಯೋಹನ್ ತನ್ ನಿಷ್ಪಾದಯನ್ ಏತಾಂ ಕಥಾಂ ಕಥಿತವಾನ್, ಯೂಯಂ ಮಾಂ ಕಂ ಜನಂ ಜಾನೀಥ್? ಅಹಮ್ ಅಭಿಷಿಕ್ತತ್ರಾತಾ ನಹಿ, ಕಿನ್ನು ಪಶ್ಯತ ಯಸ್ಯ ಪಾದಯೋಃ ಪಾದುಕಯೋ ಬರ್ಫನ್ವೇ ಮೋಚಯಿತುಮಪಿ ಯೋಗ್ಯೋ ನ ಭವಾಮಿ ತಾದೃಶ ಏಕೋ ಜನೋ ಮಮ ಪಶ್ಚಾದ್ ಉಪತಿಷ್ಠತಿ | 26 ಹೇ ಇಬ್ರಾಹೀಮೋ ವಂಶಜಾತಾ ಭ್ರಾತರೋ ಹೇ ಈಶ್ವರಭೀತಾಃ ಸರ್ವಲೋಕಾ ಯುಷ್ಮಾನ್ ಪ್ರತಿ ಪರಿತ್ರಾಣಸ್ಯ ಕಥ್ಯೇಷಾ ಪ್ರೇರಿತಾ | 27 ಯಿರೂಶಲಮ್ನಿವಾಸಿನಸ್ತೇಷಾಮ್ ಅಧಿಪತಯಶ್ಚ ತಸ್ಯ ಯೀಶೋಃ ಪರಿಚಯಂ ನ ಪ್ರಾಪ್ಯ ಪ್ರತಿವಿಶ್ರಾಮವಾರಂ ಪಠ್ಯಮಾನಾನಾಂ ಭವಿಷ್ಯದ್ವಾದಿಕಥಾನಾಮ್ ಅಭಿಪ್ರಾಯಮ್ ಅಬುದ್ಧ್ವಾ ಚ ತಸ್ಯ ವಧೇನ ತಾಃ ಕಥಾಃ ಸಫಲಾ ಅಕುರ್ವನ್ | 28 ಪ್ರಾಣಹನನಸ್ಯ ಕಮಪಿ ಹೇತುಮ್ ಅಪ್ರಾಪ್ಯಾಪಿ ಪೀಲಾತಸ್ಯ ನಿಕಟೇ ತಸ್ಯ ವಧಂ ಪ್ರಾರ್ಥಯನ್ | 29 ತಸ್ಮಿನ್ ಯಾಃ ಕಥಾ ಲಿಖಿತಾಃ ಸನ್ತಿ ತದನುಸಾರೇಣ ಕರ್ಮ ಸಮ್ಪಾದ್ಯ ತಂ ಕೃಶಾದ್ ಅವತಾರ್ಯ ಶ್ರುಶಾನೇ ಶಾಯಿತವನ್ | 30 ಕಿನ್ವಿಶ್ವರಃ ಶ್ರುಶಾನಾತ್ ತಮದಸ್ಥಾಪಯತ್, 31 ಪುನಶ್ಚ ಗಾಲೀಲಪ್ರದೇಶಾದ್ ಯಿರೂಶಲಮನಗರಂ ತೇನ ಸಾರ್ಧಂ ಯೇ ಲೋಕಾ ಆಗಚ್ಛನ್ ಸ ಬಹುದಿನಾನಿ ತೇಭ್ಯೋ ದರ್ಶನಂ ದತ್ತವಾನ್, ಅತಸ್ತ ಇದಾನೀಂ ಲೋಕಾನ್ ಪ್ರತಿ ತಸ್ಯ ಸಾಕ್ಷಿಣಃ ಸನ್ತಿ | 32 ಅಸ್ಮಾಕಂ ಪೂರ್ವ್ವಪುರುಷಾಣಾಂ ಸಮುಕ್ತಮ್ ಈಶ್ವರೋ ಯಸ್ಮಿನ್ ಪ್ರತಿಜ್ಞಾತವಾನ್ ಯಥಾ, ತ್ವಂ ಮೇ ಪುತ್ರೋಸಿ ಚಾದ್ಯ ತ್ವಾಂ ಸಮುತ್ಥಾಪಿತವಾನಹಮ್ | 33 ಇದಂ ಯದ್ವಚನಂ ದ್ವಿತೀಯಗೀತೇ ಲಿಖಿತಮಾಸ್ತೇ ತದ್ ಯೀಶೋರುತ್ಥಾನೇನ ತೇಷಾಂ ಸನ್ತಾನಾ ಯೇ ವಯಮ್ ಅಸ್ಮಾಕಂ ಸನ್ನಿಧೌ ತೇನ ಪ್ರತ್ಯಕ್ಷೇ ಕೃತಂ, ಯುಷ್ಮಾನ್ ಇಮಂ ಸುಸಂವಾದಂ ಜ್ಞಾಪಯಾಮಿ | 34 ಪರಮೇಶ್ವರೇಣ ಶ್ರುಶಾನಾದ್ ಉತ್ಥಾಪಿತಂ ತದೀಯಂ ಶರೀರಂ ಕದಾಪಿ ನ ಕ್ಷೇಷ್ಯತೇ, ಏತಸ್ಮಿನ್ ಸ ಸ್ವಯಂ ಕಥಿತವಾನ್ ಯಥಾ ದಾಯೂದಂ ಪ್ರತಿ ಪ್ರತಿಜ್ಞಾತೋ ಯೋ ವರಸ್ತಮಹಂ ತುಭ್ಯಂ ದಾಸ್ಯಾಮಿ | 35 ಏತದನ್ಯಸ್ಮಿನ್ ಗೀತೇಽಪಿ ಕಥಿತವಾನ್ | ಸ್ವಕೀಯಂ ಪುಣ್ಯವನ್ತಂ ತ್ವಂ ಕ್ಷಯಿತುಂ ನ ಚ ದಾಸ್ಯಸಿ | 36 ದಾಯೂದಾ ಈಶ್ವರಾಭಿಮತಸೇವಾಯೈ ನಿಜಾಯುಷಿ ವ್ಯಯಿತೇ ಸತಿ ಸ ಮಹಾನಿದ್ರಾಂ ಪ್ರಾಪ್ಯ ನಿಜೈಃ ಪೂರ್ವ್ವಪುರುಷೈಃ ಸಹ ಮಿಲಿತಃ ಸನ್ ಅಕ್ಷೀಯತ; 37 ಕಿನ್ನು ಯಮೀಶ್ವರಃ ಶ್ರುಶಾನಾದ್ ಉದಸ್ಥಾಪಯತ್ ಸ ನಾಕ್ಷೀಯತ | 38 ಅತೋ ಹೇ ಭ್ರಾತರಃ, ಅನೇನ ಜನೇನ ಪಾಪಮೋಚನಂ ಭವತೀತಿ ಯುಷ್ಮಾನ್ ಪ್ರತಿ ಪ್ರಚಾರಿತಮ್ ಆಸ್ತೇ | 39 ಫಲತೋ ಮೂಸಾವ್ಯವಸ್ಥಯಾ ಯೂಯಂ ಯೇಭ್ಯೋ ದೋಷೇಭ್ಯೋ ಮುಕ್ತಾ ಭವಿತುಂ ನ ಶಕ್ಯಥ ತೇಭ್ಯಃ ಸರ್ವದೋಷೇಭ್ಯ ಏತಸ್ಮಿನ್ ಜನೇ ವಿಶ್ರಾಸಿನಃ ಸರ್ವೇ ಮುಕ್ತಾ ಭವಿಷ್ಯಂತೀತಿ ಯುಷ್ಮಾಭಿ ಜ್ಞಾಯತಾಂ | 40 ಅಪರಶ್ಚ | ಅವಜ್ಞಾಕಾರಿಣೋ ಲೋಕಾಶ್ಚಕ್ಷುರುನ್ಮಿಲ್ಯ ಪಶ್ಯತ | ತಥೈವಾಸಮ್ಭವಂ ಜ್ಞಾತ್ವಾ ಸ್ಯಾತ ಯೂಯಂ ವಿಲಜ್ಜಿತಾಃ | ಯತೋ ಯುಷ್ಮಾಸು ತಿಷ್ಠತ್ಯು ಕರಿಷ್ಯೇ ಕರ್ಮ ತಾದೃಶಂ | ಯೇನೈವ ತಸ್ಯ ವ್ಯತ್ಯಾನೇ ಯುಷ್ಮಭ್ಯಂ ಕಥಿತೇಽಪಿ ಹಿ | ಯೂಯಂ ನ ತನ್ಯ ವ್ಯತ್ಯಾನ್ತಂ ಪ್ರತ್ಯೇಷ್ಯಥ ಕದಾಚನ | | 41 ಯೇಯಂ ಕಥಾ ಭವಿಷ್ಯದ್ವಾದಿನಾಂ ಗ್ರನ್ಥೇಷು ಲಿಖಿತಾಸ್ತೇ ಸಾವಧಾನಾ ಭವತ ಸ ಕಥಾ ಯಥಾ

ಯುಷ್ಮಾನ್ ಪ್ರತಿ ನ ಘಟಿತೇ | 42 ಯಿಹೂದೀಯಭಜನಭವನಾನ್ ನಿಗತಯೋಸ್ತಯೋ ಭಿನ್ನದೇಶೀಯೈ ವರ್ಕ್ಷಮಾಣಾ ಪ್ರಾರ್ಥನಾ ಕೃತಾ, ಆಗಾಮಿನಿ ವಿಶ್ರಾಮವಾರೇಽಪಿ ಕಥೇಯಮ್ ಅಸ್ಮಾನ್ ಪ್ರತಿ ಪ್ರಚಾರಿತಾ ಭವತ್ಪ್ರತಿ | 43 ಸಭಾಯಾ ಭಜ್ನೇ ಸತಿ ಬಹವೋ ಯಿಹೂದೀಯಲೋಕಾ ಯಿಹೂದೀಯಮತಗ್ರಾಹಿಣೋ ಭಕ್ಷಲೋಕಾಶ್ಚ ಬರ್ಣಬ್ಬಾಪೌಲಯೋಃ ಪಶ್ಚಾದ್ ಅಗಚ್ಛನ್, ತೇನ ತೌ ತೈಃ ಸಹ ನಾನಾಕಥಾಃ ಕಥಯಿತ್ಯೇಶ್ವರಾನುಗ್ರಹಾಶ್ರಯೇ ಸ್ಥಾತುಂ ತಾನ್ ಪ್ರಾವರ್ತಯತಾಂ | 44 ಪರವಿಶ್ರಾಮವಾರೇ ನಗರಸ್ಯ ಪ್ರಾಯೇಣ ಸರ್ವೇ ಲಾಕಾ ಈಶ್ವರೀಯಾಂ ಕಥಾಂ ಶ್ರೋತುಂ ಮಿಲಿತಾಃ, 45 ಕಿನ್ನು ಯಿಹೂದೀಯಲೋಕಾ ಜನನಿವಹಂ ವಿಲೋಕ್ಯ ಈರ್ಷ್ಯಯಾ ಪರಿಪೂರ್ಣಾಃ ಸನ್ನೋ ವಿಪರೀತಕಥಾಕಥನೇನೇಶ್ವರನಿನ್ನಯಾ ಚ ಪೌಲೇನೋಕ್ತಾಂ ಕಥಾಂ ಖಣ್ಡಿಯತುಂ ಚೇಷ್ಟಿತವನ್ತಃ | 46 ತತಃ ಪೌಲಬರ್ಣಬ್ಬಾವಕ್ಷೋಭೌ ಕಥಿತವನ್ತೌ ಪ್ರಥಮಂ ಯುಷ್ಮಾಕಂ ಸನ್ನಿಧಾವೀಶ್ವರೀಯಕಥಾಯಾಃ ಪ್ರಚಾರಣಮ್ ಉಚಿತಮಾಸೀತ್ ಕಿನ್ನುಂ ತದಗ್ರಾಹ್ಯತೃಕಣೇನ ಯೂಯಂ ಸ್ನಾನ್ ಅನನ್ತಾಯುಷೋಽಯೋಗ್ಯಾನ್ ದರ್ಶಯಥ, ಏತತ್ಪಾರಣಾದ್ ವಯಮ್ ಅನ್ಯದೇಶೀಯಲೋಕಾನಾಂ ಸಮೀಪಂ ಗಚ್ಛಾಮಃ | (aiōnios g166) 47 ಪ್ರಭುರಸ್ಮಾನ್ ಇತ್ಥಮ್ ಆದಿಷ್ಟವಾನ್ ಯಥಾ, ಯಾವಚ್ಚ ಜಗತಃ ಸೀಮಾಂ ಲೋಕಾನಾಂ ತ್ರಾಣಕಾರಣಾತ್ | ಮಯಾನ್ಯದೇಶಮಧ್ಯೇ ತ್ವಂ ಸ್ಥಾಪಿತೋ ಭೂಃ ಪ್ರದೀಪವತ್ | | 48 ತದಾ ಕಥಾಮೀದೃಶೀಂ ಶ್ರುತ್ವಾ ಭಿನ್ನದೇಶೀಯಾ ಆಹ್ಲಾದಿತಾಃ ಸನ್ತಃ ಪ್ರಭೋಃ ಕಥಾಂ ಧನ್ಯಾಂ ಧನ್ಯಾಮ್ ಅವದನ್, ಯಾವನ್ನೋ ಲೋಕಾಶ್ಚ ಪರಮಾಯುಃ ಪ್ರಾಪ್ತಿನಿಮಿತ್ತಂ ನಿರೂಪಿತಾ ಆಸನ್ ತೇ ವೃಶ್ಚಸನ್ | (aiōnios g166) 49 ಇತ್ಥಂ ಪ್ರಭೋಃ ಕಥಾ ಸರ್ವೇದೇಶಂ ವ್ಯಾಪ್ನೋತ್ | 50 ಕಿನ್ನು ಯಿಹೂದೀಯಾ ನಗರಸ್ಯ ಪ್ರಧಾನಪುರುಷಾನ್ ಸಮ್ಯಾನ್ಯಾಃ ಕಥಿಸಯಾ ಭಕ್ತಾ ಯೋಷಿತಶ್ಚ ಕುಪ್ರವೃತ್ತಿಂ ಗ್ರಾಹಯಿತ್ವಾ ಪೌಲಬರ್ಣಬ್ಬೌ ತಾಡಯಿತ್ವಾ ತಸ್ಮಾತ್ ಪ್ರದೇಶಾದ್ ದೂರೀಕೃತವನ್ತಃ | 51 ಅತಃ ಕಾರಣಾತ್ ತೌ ನಿಜಪದಧೂಲೀಸ್ತೇಷಾಂ ಪ್ರಾತಿಕೂಲೈನ ಪಾತಯಿತ್ವೇಕನಿಯಂ ನಗರಂ ಗತೌ | 52 ತತಃ ಶಿಷ್ಯಗಣ ಆನಂದೇನ ಪವಿತ್ರೇಣಾತ್ಮನಾ ಚ ಪರಿಪೂರ್ಣೋಭವತ್ |

14 ತೌ ದ್ವೌ ಜನೌ ಯುಗಪದ್ ಇಕನಿಯನಗರಸ್ಯಯಿಹೂದೀಯಾನಾಂ ಭಜನಭವನಂ ಗತ್ವಾ ಯಥಾ ಬಹವೋ ಯಿಹೂದೀಯಾ ಅನ್ಯದೇಶೀಯಲೋಕಾಶ್ಚ ವೃಶ್ಚಸನ್ ತಾದೃಶೀಂ ಕಥಾಂ ಕಥಿತವನ್ತೌ | 2 ಕಿನ್ನು ವಿಶ್ವಾಸಹೀನಾ ಯಿಹೂದೀಯಾ ಅನ್ಯದೇಶೀಯಲೋಕಾನ್ ಕುಪ್ರವೃತ್ತಿಂ ಗ್ರಾಹಯಿತ್ವಾ ಭ್ರಾತೃಗಣಂ ಪ್ರತಿ ತೇಷಾಂ ವೈರಂ ಜನಿತವನ್ತಃ | 3 ಅತಃ ಸ್ನಾನುಗ್ರಹಕಥಾಯಾಃ ಪ್ರಮಾಣಂ ದತ್ತಾ ತಯೋ ಹಫಸೈ ಬರ್ಹುಲಕ್ಷಣಮ್ ಅದ್ಭುತಕರ್ಮ್ ಚ ಪ್ರಾಕಾಶಯದ್ ಯಃ ಪ್ರಭುಸ್ಸಸ್ಯ ಕಥಾ ಅಕ್ಷೋಭೇನ ಪ್ರಚಾರ್ಯೌ ತೌ ತತ್ರ ಬಹುದಿನಾನಿ ಸಮವಾತಿಷ್ಠೇತಾಂ | 4 ಕಿನ್ನು ಕಿಯನ್ನೋ ಲೋಕಾ ಯಿಹೂದೀಯಾನಾಂ ಸಪಕ್ಷಾಃ ಕಿಯನ್ನೋ ಲೋಕಾಃ ಪ್ರೇರಿತಾನಾಂ ಸಪಕ್ಷಾ ಜಾತಾಃ, ಅತೋ ನಾಗರಿಕಜನನಿವಹಮಧ್ಯೇ ಭಿನ್ನವಾಕ್ಯತ್ವಮ್ ಅಭವತ್ | 5 ಅನ್ಯದೇಶೀಯಾ ಯಿಹೂದೀಯಾಸ್ತೇಷಾಮ್ ಅಧಿಪತಯಶ್ಚ ದೌರಾತ್ಯಂ ಕುತ್ವಾ ತೌ ಪ್ರಸ್ಮರೈರಾಹನ್ಯಮ್ ಉದೃತಾಃ | 6 ತೌ ತದ್ವಾತ್ಮಾಂ ಪ್ರಾಪ್ಯ ಪಲಾಯಿತ್ವಾ ಲುಕಾಯನಿಯಾದೇಶಸ್ನಾನ್ವರ್ವರ್ತಿಲಸ್ಮಾದಬ್ಬೋರ್ 7 ತತ್ಸಮೀಪಸ್ಥದೇಶಙ್ಗ ಗತ್ವಾ ತತ್ರ ಸುಸಂವಾದಂ ಪ್ರಚಾರಯತಾಂ | 8 ತತ್ಪೋಭಯಪಾದಯೋಶ್ಚಲನಶಕ್ತಿಹೀನೋ ಜನ್ಮಾರಭ್ಯ ಖಶ್ಚಃ ಕದಾಪಿ ಗಮನಂ ನಾಕರೋತ್ ಏತಾದೃಶ ಏಕೋ ಮಾನುಷೋ ಲುಸ್ತ್ರಾನಗರ ಉಪವಿಶ್ಯ ಪೌಲಸ್ಯ ಕಥಾಂ ಶ್ರುತವಾನ್ | 9 ಏತಸ್ಮಿನ್ ಸಮಯೇ ಪೌಲಸ್ತಮ್ಪ್ರತಿ ದೃಷ್ಟಿಂ ಕೃತ್ವಾ ತಸ್ಯ ಸ್ವಾಸ್ಥ್ಯೇ ವಿಶ್ವಾಸಂ ವಿದಿತ್ವಾ ಪ್ರೋಚ್ಛೈಃ ಕಥಿತವಾನ್ 10 ಪದ್ಭ್ಯಾಮುತ್ಪಿಷ್ಠನ್ ಋಜು ಭವ | ತತಃ ಸ ಉಲ್ಲಮ್ಘಂ ಕೃತ್ವಾ ಗಮನಾಗಮನೇ ಕುತವಾನ್ | 11 ತದಾ ಲೋಕಾಃ ಪೌಲಸ್ಯ ತತ್ ಕಾರ್ಯಂ ವಿಲೋಕ್ಯ ಲುಕಾಯನೀಯಭಾಷಯಾ ಪ್ರೋಚ್ಛೈಃ ಕಥಾಮೇತಾಂ ಕಥಿತವನ್ತಃ, ದೇವಾ ಮನುಷ್ಯರೂಪಂ ಧೃತ್ವಾಸ್ಥಾಕಂ ಸಮೀಪಮ್ ಅವಾರೋಹನ್ | 12 ತೇ ಬರ್ಣಬ್ಬಾಂ ಯೂಪಿತರಮ್ ಅವದನ್ ಪೌಲಶ್ಚ ಮುಖ್ಯೋ ವಕ್ತಾ ತಸ್ಮಾತ್ ತಂ ಮರ್ಕುರಿಯಮ್ ಅವದನ್ | 13 ತಸ್ಯ ನಗರಸ್ಯ ಸಮ್ಭವೇ ಸ್ಥಾಪಿತಸ್ಯ ಯೂಪಿತರವಿಗ್ರಹಸ್ಯ ಯಾಜಕೋ ವ್ಯಾಪಾನ್ ಪುಷ್ಪಮಾಲಾಶ್ಚ ದ್ವಾರಸಮೀಪಮ್ ಆನೀಯ ಲೋಕೈಃ ಸರ್ಧಂ ತಾವುದ್ವಿಶ್ಯ ಸಮುತ್ಪ್ರಜ್ಯ ದಾತುಮ್ ಉದೃತಃ | 14 ತದ್ವಾತ್ಮಾಂ ಶ್ರುತ್ವಾ ಬರ್ಣಬ್ಬಾಪೌಲೌ ಸ್ತೀಯವಸ್ತಾಣಿ ಛಿತ್ವಾ ಲೋಕಾನಾಂ ಮಧ್ಯಂ ವೇಗೇನ ಪ್ರವಿಶ್ಯ ಪ್ರೋಚ್ಛೈಃ ಕಥಿತವನ್ತೌ, 15 ಹೇ ಮಹೇಚ್ಛಾಃ ಕುತ ಏತಾದೃಶಂ ಕರ್ಮ್ ಕುರುಥ? ಆವಾಮಪಿ ಯುಷ್ಮಾದೃಶೌ ಸುಖದುಃಖಭೋಗಿನೌ ಮನುಷ್ಯೌ, ಯುಯಮ್ ಏತಾಃ ಸರ್ವಾಃ ವೃಥಾಕಲ್ಪನಾಃ ಪರಿತ್ಯಜ್ಯ ಯಥಾ ಗಗಣವಸುನ್ಧರಾಜಲನಿಧೀನಾಂ ತನ್ಮದ್ಯಸ್ಥಾನಾಂ ಸರ್ವೇಷಾಙ್ಗ ಸ್ವಾಸ್ಥರಮಮರಮ್ ಈಶ್ವರಂ ಪ್ರತಿ ಪರಾವರ್ತದ್ಯೇ ತದರ್ಥಮ್ ಆವಾಂ ಯುಷ್ಮಾಕಂ ಸನ್ನಿಧೌ ಸುಸಂವಾದಂ ಪ್ರಚಾರಯಾವಃ | 16 ಸ ಈಶ್ವರಃ ಪೂರ್ವಕಾಲೇ ಸರ್ವದೇಶೀಯಲೋಕಾನ್ ಸ್ವಸ್ಥಮಾರ್ಗೇ ಚಲಿತುಮನುಮತಿಂ ದತ್ತವಾನ್, 17 ತಥಾಪಿ ಆಕಾಶಾತ್ ತೋಯವರ್ಷಣೇನ

ನಾನಾಪ್ರಕಾರಶಸ್ತ್ರೋತ್ಪತ್ತಿ ಚ ಯುಷ್ಮಾಕಂ ಹಿತೈಷೀ ಸನ್ ಭಕ್ತ್ಯೈರಾನನದೇನ ಚ ಯುಷ್ಮಾಕಮ್ ಅನ್ಯಕರಣಾನಿ ತಪಯನ್ ತಾನಿ ದಾನಾನಿ ನಿಜಸಾಕ್ಷಿಸ್ವರೂಪಾಣಿ ಸ್ಥಪಿತವಾನ್ | 18 ಕಿನ್ನು ತಾದೃಶಾಯಾಂ ಕಥಾಯಾಂ ಕಥಿತಾಯಾಮಪಿ ತಯೋಃ ಸಮೀಪ ಉತ್ಸರ್ಜನಾತ್ ಲೋಕನಿವಹಂ ಪ್ರಾಯೇಣ ನಿವರ್ತಯಿತುಂ ನಾಶಕೃತಾಮ್ | 19 ಅನ್ವಿಯಖಿಯಾ-ಇಕನಿಯನಗರಾಭ್ಯಾಂ ಕತಿಪಯಯಿಹೂದೀಯಲೋಕಾ ಅಗತ್ಯ ಲೋಕಾನ್ ಪ್ರಾವರ್ತಯನ್ ತಸ್ಮಾತ್ ತೈ ಪೌಲಂ ಪ್ರಸ್ವರೈರಾಘ್ನಾನ್ ತೇನ ಸ ಮೃತ ಇತಿ ವಿಜ್ಞಾಯ ನಗರಸ್ಯ ಬಹಿಸ್ತಮ್ ಆಕೃಷ್ಯ ನೀತವನ್ತಃ | 20 ಕಿನ್ನು ಶಿಷ್ಯಗಣೇ ತಸ್ಯ ಚತುರ್ದಶಿ ತಿಷ್ಠತಿ ಸತಿ ಸ ಸ್ವಯಮ್ ಉತ್ಥಾಯ ಪುನರಪಿ ನಗರಮಧ್ಯಂ ಪ್ರಾವಿಶತ್ ತತ್ಪರೇಹನಿ ಬರ್ಣಬ್ಯಾಸಹಿತೋ ದರ್ಭೀನಗರಂ ಗತವಾನ್ | 21 ತತ್ರ ಸುಸಂವಾದಂ ಪ್ರಚಾರ್ಯ ಬಹುಲೋಕಾನ್ ಶಿಷ್ಯಾನ್ ಕೃತ್ವಾ ತೌ ಲುಸ್ತಾಮ್ ಇಕನಿಯಮ್ ಅನ್ವಿಯಖಿಯಾಞ್ ಪರಾವೃತ್ಯ ಗತೌ | 22 ಬಹುದುಃಖಾನಿ ಭುಕ್ತ್ವಾ ಪೀಶ್ವರಾಚ್ಯಂ ಪ್ರವೇಷ್ಯವ್ಯಮ್ ಇತಿ ಕಾರಣಾದ್ ಧರ್ಮಮಾರ್ಗೇ ಸ್ಥಾತುಂ ವಿನಯಂ ಕೃತ್ವಾ ಶಿಷ್ಯಗಣಸ್ಯ ಮನಃಸ್ಥೈರ್ಯಮ್ ಅಕುರುತಾಂ | 23 ಮಣ್ಣಲೀನಾಂ ಪ್ರಾಚೀನವರ್ಗಾನ್ ನಿಯುಜ್ಯ ಪ್ರಾರ್ಥನೋಪವಾಸೌ ಕೃತ್ವಾ ಯತ್ರಭೌ ತೇ ವೃಶ್ಲಸನ್ ತಸ್ಯ ಹಸ್ತೇ ತಾನ್ ಸಮರ್ಪ್ಯ 24 ಪಿಸಿದಿಯಾಮಧ್ಯೇನ ಪಾಮ್ನುಲಿಯಾದೇಶಂ ಗತವನ್ತಃ | 25 ಪಶ್ಚಾತ್ ಪರ್ಗಾನಗರಂ ಗತ್ವಾ ಸುಸಂವಾದಂ ಪ್ರಚಾರ್ಯ ಅತ್ತಾಲಿಯಾನಗರಂ ಪ್ರಸ್ಥಿತವನ್ತಃ | 26 ತಸ್ಮಾತ್ ಸಮುದ್ರಪಥೇನ ಗತ್ವಾ ತಾಭ್ಯಾಂ ಯತ್ ಕರ್ಮ ಸಮ್ಪನ್ನಂ ತತ್ಕರ್ಮ ಸಾಧಯಿತುಂ ಯನ್ನಗರೇ ದಯಾಲೋರೀಶ್ವರಸ್ಯ ಹಸ್ತೇ ಸಮರ್ಪಿತೌ ಜಾತೌ ತದ್ ಅನ್ವಿಯಖಿಯಾನಗರಂ ಗತವನ್ತಃ | 27 ತತ್ಪೋಷ್ಣಾಯ ತನ್ನಗರಸ್ಥಮಣ್ಣಲೀಂ ಸಂಗೃಹ್ಯ ಸ್ವಾಭ್ಯಾಮ ಈಶ್ವರೋ ಯದ್ಯತ್ ಕರ್ಮಕರೋತ್ ತಥಾ ಯೇನ ಪ್ರಕಾರೇಣ ಭಿನ್ನದೇಶೀಯಲೋಕಾನ್ ಪ್ರತಿ ವಿಶ್ವಾಸರೂಪದ್ವಾರಮ್ ಅಮೋಚಯದ್ ಏತಾನ್ ಸರ್ವವೃತ್ತಾನ್ತಾನ್ ತಾನ್ ಜ್ಞಾಪಿತವನ್ತಃ | 28 ತತಸ್ತೌ ಶಿಷ್ಯೈಃ ಸಾರ್ಧಂ ತತ್ರ ಬಹುದಿನಾನಿ ನೃವಸತಾಮ್ |

15 ಯಿಹೂದಾದೇಶಾತ್ ಕಿಯನ್ನೋ ಜನಾ ಅಗತ್ಯ ಭ್ರಾತೃಗಣಮಿತ್ಥಂ ಶಿಕ್ಷಿತವನ್ನೋ ಮೂಸಾವ್ಯವಸ್ಥಯಾ ಯದಿ ಯುಷ್ಮಾಕಂ ತ್ವಕ್ಷೇದೋ ನ ಭವತಿ ತಹಿ ಯೂಯಂ ಪರಿತ್ರಾಣಂ ಪ್ರಾಪ್ತುಂ ನ ಶಕ್ಯಥ | 2 ಪೌಲಬರ್ಣಬ್ಯೌ ತೈಃ ಸಹ ಬಹೂನ್ ವಿಚಾರಾನ್ ವಿವಾದಾಂಶ್ಚ ಕೃತವನ್ತಃ ತತೋ ಮಣ್ಣಲೀಯನೋಕಾ ಏತಸ್ಯಾಃ ಕಥಾಯಾಸ್ತತ್ತ್ವಂ ಜ್ಞಾತುಂ ಯಿರೂಶಾಲಮ್ನುಗರಸ್ಥಾನ್ ಪ್ರೇರಿತಾನ್ ಪ್ರಾಚೀನಾಂಶ್ಚ ಪ್ರತಿ ಪೌಲಬರ್ಣಬ್ಯಾಪ್ರಭೃತೀನ್ ಕತಿಪಯಜನಾನ್ ಪ್ರೇಷಯಿತುಂ ನಿಶ್ಚಯಂ ಕೃತವನ್ತಃ | 3 ತೇ ಮಣ್ಣಲ್ಯಾ ಪ್ರೇರಿತಾಃ ಸನ್ತಃ ಪೈಣೀಕೀಶೋಮಿರೋನ್ದೇಶಾಭ್ಯಾಂ ಗತ್ವಾ ಭಿನ್ನದೇಶೀಯಾನಾಂ ಮನಃಪರಿವರ್ತನಸ್ಯ ವಾರ್ತಯಾ ಭ್ರಾತೃಣಾಂ ಪರಮಾಹ್ಲಾದಮ್ ಅಜನಯನ್ | 4 ಯಿರೂಶಾಲಮ್ನುಪಸ್ಥಾಯ ಪ್ರೇರಿತಗಣೇನ ಲೋಕಪ್ರಾಚೀನಗಣೇನ ಸಮಾಜೇನ ಚ ಸಮುಪಗೃಹೀತಾಃ ಸನ್ತಃ ಸ್ವೀರೀಶ್ವರೋ ಯಾನಿ ಕರ್ಮಾಣಿ ಕೃತವಾನ್ ತೇಷಾಂ ಸರ್ವವೃತ್ತಾನ್ತಾನ್ ತೇಷಾಂ ಸಮಕ್ಷಮ್ ಅಕಥಯನ್ | 5 ಕಿನ್ನು ವಿಶ್ವಾಸೀನಃ ಕಿಯನ್ತಃ ಫಿರೂಶಿಮತಗ್ರಾಹಿಣೋ ಲೋಕಾ ಉತ್ಥಾಯ ಕಥಾಮೇತಾಂ ಕಥಿತವನ್ನೋ ಭಿನ್ನದೇಶೀಯಾನಾಂ ತ್ವಕ್ಷೇದಂ ಕರ್ತುಂ ಮೂಸಾವ್ಯವಸ್ಥಾಂ ಪಾಲಯಿತುಞ್ಚ ಸಮಾದೇಷ್ಯವ್ಯಮ್ | 6 ತತಃ ಪ್ರೇರಿತಾ ಲೋಕಪ್ರಾಚೀನಾಶ್ಚ ತಸ್ಯ ವಿವೇಚನಾಂ ಕರ್ತುಂ ಸಭಾಯಾಂ ಸ್ಥಿತವನ್ತಃ | 7 ಬಹುವಿಚಾರೇಷು ಜಾತಷು ಪಿತರ ಉತ್ಥಾಯ ಕಥಿತವಾನ್, ಹೇ ಭ್ರಾತರೋ ಯಥಾ ಭಿನ್ನದೇಶೀಯಲೋಕಾ ಮಮ ಮುಖಾತ್ ಸುಸಂವಾದಂ ಶ್ರುತ್ವಾ ವಿಶ್ಲಸನ್ತಿ ತದರ್ಥಂ ಬಹುದಿನಾತ್ ಪೂರ್ವಮ್ ಈಶ್ವರೋಸ್ತಾಕಂ ಮಧ್ಯೇ ಮಾಂ ವೃತ್ತಾ ನಿಯುಕ್ತವಾನ್ | 8 ಅನ್ವರ್ಯಾಮೀಶ್ವರೋ ಯಥಾಸ್ವಭ್ಯಂ ತಥಾ ಭಿನ್ನದೇಶೀಯೇಭ್ಯಃ ಪವಿತ್ರಮಾತ್ಮಾನಂ ಪ್ರದಾಯ ವಿಶ್ವಾಸೇನ ತೇಷಾಮ್ ಅನ್ಯಕರಣಾನಿ ಪವಿತ್ರಾಣಿ ಕೃತ್ವಾ 9 ತೇಷಾಮ್ ಅಸ್ಮಾಕಞ್ಚ ಮಧ್ಯೇ ಕಿಮಪಿ ವಿಶೇಷಂ ನ ಸ್ಥಾಪಯಿತ್ವಾ ತಾನಧಿ ಸ್ವಯಂ ಪ್ರಮಾಣಂ ದತ್ತವಾನ್ ಇತಿ ಯೂಯಂ ಜಾನೀಥ | 10 ಅತವಾಸ್ಮಾಕಂ ಪೂರ್ವಪುರುಷಾ ವಯಞ್ಚ ಸ್ವಯಂ ಯದ್ಯುಗಸ್ಯ ಭಾರಂ ಸೋಢುಂ ನ ಶಕ್ತಾಃ ಸಮ್ಪ್ರತಿ ತಂ ಶಿಷ್ಯಗಣಸ್ಯ ಸ್ವನ್ದೇಷು ನೈಸಿತುಂ ಕುತ ಈಶ್ವರಸ್ಯ ಪರಿಕ್ಷಾಂ ಕರಿಷ್ಯಥ? 11 ಪ್ರಭೋ ಯೀಶ್ವರೇಷ್ಯಸ್ಥಾನುಗ್ರಹೇಣ ತೇ ಯಥಾ ವಯಮಪಿ ತಥಾ ಪರಿತ್ರಾಣಂ ಪ್ರಾಪ್ತುಮ್ ಆಶಾಂ ಕುರ್ಮಃ | 12 ಅನನ್ತರಂ ಬರ್ಣಬ್ಯಾಪೌಲಾಭ್ಯಾಮ್ ಈಶ್ವರೋ ಭಿನ್ನದೇಶೀಯಾನಾಂ ಮಧ್ಯೇ ಯದ್ಯತ್ ಆಶ್ಚರ್ಯಮ್ ಅದ್ಭುತಞ್ಚ ಕರ್ಮ ಕೃತವಾನ್ ತದ್ವೃತ್ತಾನ್ತಂ ತೌ ಸ್ವಮುಖಾಭ್ಯಾಮ್ ಅವರ್ಣಯತಾಂ ಸಭಾಸ್ಥಾಃ ಸರ್ವೇ ನೀರವಾಃ ಸನ್ತಃ ಶ್ರುತವನ್ತಃ | 13 ತಯೋಃ ಕಥಾಯಾಂ ಸಮಾಪ್ತಾಯಾಂ ಸತ್ಯಾಂ ಯಾಕೂಚ್ ಕಥಯಿತುಮ್ ಆರಭುವಾನ್ 14 ಹೇ ಭ್ರಾತರೋ ಮಮ ಕಥಾಯಾಮ್ ಮನೋ ನಿಧತ್ತ | ಈಶ್ವರಃ ಸ್ವನಾಮಾರ್ಥಂ ಭಿನ್ನದೇಶೀಯಲೋಕಾನಾಮ್ ಮಧ್ಯಾದ್ ಏಕಂ ಲೋಕಸಂಘಂ ಗ್ರಹೀತುಂ ಮತಿಂ ಕೃತ್ವಾ ಯೇನ ಪ್ರಕಾರೇಣ ಪ್ರಥಮಂ ತಾನ್ ಪ್ರತಿ ಕೃಪಾವಲೇಕನಂ ಕೃತವಾನ್ ತಂ ಶಿಮೋನ್ ವರ್ಣಿತವಾನ್ | 15 ಭವಿಷ್ಯದ್ವಾದಿಭಿರುಕ್ತಾನಿ ಯಾನಿ ವಾಕ್ಯಾನಿ ತೈಃ

ಸಾರ್ಥಮ್ ಏತಸ್ಯೈಕ್ಯಂ ಭವತಿ ಯಥಾ ಲಿಖಿತಮಾಸ್ತೇ | 16 ಸರ್ವೇಷಾಂ ಕರ್ಮಣಾಂ ಯಸ್ತು ಸಾಧಕಃ ಪರಮೇಶ್ವರಃ |
ಸ ಏವೇದಂ ವದೇದ್ವಾಕ್ಯಂ ಶೇಷಾಃ ಸಕಲಮಾನವಾಃ | ಭಿನ್ನದೇಶೀಯಲೋಕಾಶ್ಚ ಯಾವನ್ನೋ ಮಮ ನಾಮತಃ |
ಭವನ್ನಿ ಹಿ ಸುಖ್ಯಾತಾಸ್ತೇ ಯಥಾ ಪರಮೇಶಿತಃ | 17 ತತ್ತಂ ಸಮ್ಯಕ್ ಸಮೀಹನ್ತೇ ತನ್ನಿಮಿತ್ತಮಹಂ ಕಿಲ | ಪರಾವೃತ್ತೃ
ಸಮಾಗತ್ಯ ದಾಯೂದಃ ಪತಿತಂ ಪುನಃ | ದೂಷ್ಯಮುತ್ಪಾಪಯಿಷ್ಯಾಮಿ ತದೀಯಂ ಸರ್ವವಸ್ತು ಚ | ಪತಿತಂ ಪುನರುಥಾಪ್ಯ
ಸಜ್ಜಯಿಷ್ಯಾಮಿ ಸರ್ವಥಾ | | 18 ಆ ಪ್ರಥಮಾದ್ ಈಶ್ವರಃ ಸ್ವೀಯಾನಿ ಸರ್ವಕರ್ಮಾಣಿ ಜಾನಾತಿ | (aiōn g165) 19 ಅತಃಪವ
ಮಮ ನಿವೇದನಮಿದಂ ಭಿನ್ನದೇಶೀಯಲೋಕಾನಾಂ ಮಧ್ಯೇ ಯೇ ಜನಾ ಈಶ್ವರಂ ಪ್ರತಿ ಪರಾವರ್ತನ್ತ ತೇಷಾಮುಪರಿ
ಅನ್ಯಂ ಕಮಪಿ ಭಾರಂ ನ ನ್ಯಸ್ಯ 20 ದೇವತಾಪ್ರಸಾದಾಶುಚಿಭಕ್ತಂ ವ್ಯಭಿಚಾರಕರ್ಮ ಕಣ್ವಸಮ್ಮೇಡನಮಾರಿತಪ್ರಾಣಿಭಕ್ತಂ
ರಕ್ತಭಕ್ತೃಣ್ಣು ಏತಾನಿ ಪರಿತ್ಯಕ್ತುಂ ಲಿಖಾಮಃ | 21 ಯತಃ ಪೂರ್ವಕಾಲತೋ ಮೂಸಾವ್ಯವಸ್ಥಾಪಚಾರಿಣೋ ಲೋಕಾ
ನಗರೇ ನಗರೇ ಸನ್ನಿ ಪ್ರತಿವಿಶ್ರಾಮವಾರಣ್ಯ ಭಜನಭವನೇ ತಸ್ಯಾಃ ಪಾರೋ ಭವತಿ | 22 ತತಃ ಪರಂ ಪ್ರೇರಿತಗಣೋ
ಲೋಕಪ್ರಾಚೀನಗಣಃ ಸರ್ವಾ ಮಣ್ಣಲೀ ಚ ಸ್ವೇಷಾಂ ಮಧ್ಯೇ ಬರ್ಶಬ್ಯಾ ನಾಮ್ನಾ ವಿಖ್ಯಾತೋ ಮನೋನೀತೌ ಕೃತ್ವಾ
ಪೌಲಬರ್ಣಬ್ಯಾಭ್ಯಾಂ ಸಾರ್ಥಮ್ ಅನ್ವಿಯಖಿಯಾನಗರಂ ಪ್ರತಿ ಪ್ರೇಷಣಮ್ ಉಚಿತಂ ಬುದ್ಧ್ವಾ ತಾಭ್ಯಾಂ ಪತ್ರಂ ಪ್ರೈಷಯನ್ |
23 ತಸ್ಮಿನ್ ಪತ್ರೇ ಲಿಖಿತಮಿದಂ, ಅನ್ವಿಯಖಿಯಾ-ಸುರಿಯಾ-ಕಿಲಿಕಿಯಾದೇಶಸ್ಥಭಿನ್ನದೇಶೀಯಭ್ರಾತೃಗಣಾಯ ಪ್ರೇರಿತಗಣಸ್ಯ
ಲೋಕಪ್ರಾಚೀನಗಣಸ್ಯ ಭ್ರಾತೃಗಣಸ್ಯ ಚ ನಮಸ್ಕಾರಃ | 24 ವಿಶೇಷತೋಽಸ್ಮಾಕಮ್ ಆಜ್ಞಾಮ್ ಅಪ್ರಾಪ್ಯಾಪಿ ಕಿಯನ್ನೋ
ಜನಾ ಅಸ್ಮಾಕಂ ಮಧ್ಯಾಥ ಗತ್ವಾ ತ್ವಕ್ಷೇದೋ ಮೂಸಾವ್ಯವಸ್ಥಾ ಚ ಪಾಲಯಿತವ್ಯಾವಿತಿ ಯುಷ್ಮಾನ್ ಶಿಕ್ಷಿಯಿತ್ವಾ ಯುಷ್ಮಾಕಂ
ಮನಸಾಮನ್ಯೈರ್ಯುಕ್ತಂ ಕೃತ್ವಾ ಯುಷ್ಮಾನ್ ಸಸನ್ನೇಹಾನ್ ಅಕುರ್ವನ್ ಏತಾಂ ಕಥಾಂ ವಯಮ್ ಅಶೃನ್ವ | 25 ತತ್ಕಾರಣಾದ್
ವಯಮ್ ಏಕಮನ್ತ್ರಣಾಃ ಸನ್ತಃ ಸಭಾಯಾಂ ಸ್ಥಿತ್ವಾ ಪ್ರಭೋ ಯೀಶುಖ್ರೀಷ್ಯಸ್ಯ ನಾಮನಿಮಿತ್ತಂ ಮೃತ್ಯುಮುಖಗತಾಭ್ಯಾಸ್ಮಾಕಂ
26 ಪ್ರಿಯಬರ್ಣಬ್ಯಾಪೌಲಾಭ್ಯಾಂ ಸಾರ್ಥಂ ಮನೋನೀತಲೋಕಾನಾಂ ಕೇಷಾಞ್ವಿದ್ ಯುಷ್ಮಾಕಂ ಸನ್ನಿಧೌ ಪ್ರೇಷಣಮ್
ಉಚಿತಂ ಬುದ್ಧವನ್ತಃ | 27 ಅತೋ ಯಿಹೂದಾಸೀಲೌ ಯುಷ್ಮಾನ್ ಪ್ರತಿ ಪ್ರೇಷಿತವನ್ತಃ, ಏತಯೋ ಮುರ್ಖಾಭ್ಯಾಂ ಸರ್ವಾಃ
ಕಥಾಂ ಜ್ಞಾಸ್ಯಥ | 28 ದೇವತಾಪ್ರಸಾದಭಕ್ತಂ ರಕ್ತಭಕ್ತಂ ಗಲಪೀಡನಮಾರಿತಪ್ರಾಣಿಭಕ್ತಂ ವ್ಯಭಿಚಾರಕರ್ಮ ಚೇಮಾನಿ
ಸರ್ವಾಣಿ ಯುಷ್ಮಾಭಿಸ್ತಾಜ್ಞಾನಿ; ಏತತ್ಪ್ರಯೋಜನೀಯಾಜ್ಞಾವ್ಯತಿರೇಕೇನ ಯುಷ್ಮಾಕಮ್ ಉಪರಿ ಭಾರಮನ್ಯಂ ನ ನ್ಯಸಿತುಂ
ಪವಿತ್ರಸ್ಯಾತ್ಮನೋಽಸ್ಮಾಕಞ್ಣ ಉಚಿತಜ್ಞಾನಮ್ ಅಭವತ್ | 29 ಅತಃಪವ ತೇಭ್ಯಃ ಸರ್ವೇಭ್ಯಃ ಸ್ವೇಷು ರಕ್ಷಿತೇಷು ಯೂಯಂ
ಭದ್ರಂ ಕರ್ಮ ಕರಿಷ್ಯಥ | ಯುಷ್ಮಾಕಂ ಮಜ್ಜಲಂ ಭೂಯಾತ್ | 30 ತೇ ವಿಸೃಷ್ಟಾಃ ಸನ್ತ ಅನ್ವಿಯಖಿಯಾನಗರ ಉಪಸ್ಥಾಯ
ಲೋಕನಿವಹಂ ಸಂಗೃಹ್ಯ ಪತ್ರಮ್ ಅದದನ್ | 31 ತತಸ್ತೇ ತತ್ಪತ್ರಂ ಪರಿತ್ಯಾ ಸಾನ್ವನಾಂ ಪ್ರಾಪ್ಯ ಸಾನನ್ಯಾ ಅಭವನ್ | 32
ಯಿಹೂದಾಸೀಲೌ ಚ ಸ್ವಯಂ ಪ್ರಚಾರಕೌ ಭೂತ್ವಾ ಭ್ರಾತೃಗಣಂ ನಾನೋಪದಿಶ್ಯ ತಾನ್ ಸುಸ್ಥಿರಾನ್ ಅಕುರುತಾಮ್ | 33
ಇತ್ಥಂ ತೌ ತತ್ರ ತೈಃ ಸಾಕಂ ಕತಿಪಯದಿನಾನಿ ಯಾಪಯಿತ್ವಾ ಪಶ್ಚಾತ್ ಪ್ರೇರಿತಾನಾಂ ಸಮೀಪೇ ಪ್ರತ್ಯಾಗಮನಾರ್ಥಂ ತೇಷಾಂ
ಸನ್ನಿಧೇಃ ಕಲ್ಯಾಣೇನ ವಿಸೃಷ್ಟಾವಭವತಾಂ | 34 ಕಿನ್ನು ಸೀಲಸ್ತತ್ರ ಸ್ಥಾಕಂ ವಾಞ್ಚಿತವಾನ್ | 35 ಅಪರಂ ಪೌಲಬರ್ಣಬ್ಯೌ ಬಹವಃ
ಶಿಷ್ಯಾಶ್ಚ ಲೋಕಾನ್ ಉಪದಿಶ್ಯ ಪ್ರಭೋಃ ಸುಸಂವಾದಂ ಪ್ರಚಾರಯನ್ತ ಅನ್ವಿಯಖಿಯಾಯಾಂ ಕಾಲಂ ಯಾಪಿತವನ್ತಃ | 36
ಕತಿಪಯದಿನೇಷು ಗತೇಷು ಪೌಲೋ ಬರ್ಣಬ್ಯಾಮ್ ಅವದತ್ ಆಗಚ್ಛಾವಾಂ ಯೇಷು ನಗರೇಷ್ವೀಶ್ವರಸ್ಯ ಸುಸಂವಾದಂ
ಪ್ರಚಾರಿತವನ್ತೌ ತಾನಿ ಸರ್ವನಗರಾಣಿ ಪುನರ್ಗತ್ವಾ ಭ್ರಾತರಃ ಕೀದೃಶಾಃ ಸನ್ನೀತಿ ದ್ರಷ್ಟುಂ ತಾನ್ ಸಾಕ್ಷಾತ್ ಕುರ್ವಃ | 37
ತೇನ ಮಾರ್ಕನಾಮ್ನಾ ವಿಖ್ಯಾತಂ ಯೋಹನಂ ಸಜ್ಜಿನಂ ಕರ್ತುಂ ಬರ್ಣಬ್ಯಾ ಮತಿಮಕರೋತ್, 38 ಕಿನ್ನು ಸ ಪೂರ್ವಂ
ತಾಭ್ಯಾಂ ಸಹ ಕಾರ್ಯಾರ್ಥಂ ನ ಗತ್ವಾ ಪಾಮ್ನೂಲಿಯಾದೇಶೇ ತೌ ತ್ಯಕ್ತವಾನ್ ತತ್ಕಾರಣಾತ್ ಪೌಲಸ್ತಂ ಸಜ್ಜಿನಂ ಕರ್ತುಮ್
ಅನುಚಿತಂ ಜ್ಞಾತವಾನ್ | 39 ಇತ್ಥಂ ತಯೋರತಿಶಯವಿರೋಧಸ್ಯೋಪಸ್ಥಿತತ್ವಾತ್ ತೌ ಪರಸ್ಪರಂ ಪೃಥಗಭವತಾಂ ತತೋ
ಬರ್ಣಬ್ಯಾ ಮಾರ್ಕಂ ಗೃಹೀತ್ವಾ ಪೋತೇನ ಕುಪ್ರೋಪದ್ವೀಪಂ ಗತವಾನ್; 40 ಕಿನ್ನು ಪೌಲಃ ಸೀಲಂ ಮನೋನೀತಂ ಕೃತ್ವಾ
ಭ್ರಾತೃಭಿರೀಶ್ವರಾನುಗ್ರಹೇ ಸಮರ್ಪಿತಃ ಸನ್ ಪ್ರಸ್ಥಾಯ 41 ಸುರಿಯಾಕಿಲಿಕಿಯಾದೇಶಾಭ್ಯಾಂ ಮಣ್ಣಲೀಃ ಸ್ಥಿರೀಕುರ್ವನ್
ಅಗಚ್ಛತ್ |

16 ಪೌಲೋ ದರ್ಬೀಲುಸ್ತಾನಗರಯೋರುಪಸ್ಥಿತೋಭವತ್ ತತ್ರ ತೀಮಧಿಯನಾಮಾ ಶಿಷ್ಯ ಏಕ ಅಸೀತ್; ಸ ವಿಶ್ವಾಸಿನ್ಯಾ
ಯಿಹೂದೀಯಾಯಾ ಯೋಷಿತೋ ಗರ್ಭಜಾತಃ ಕಿನ್ನು ತಸ್ಯ ಪಿತಾನ್ದೇಶೀಯಲೋಕಃ | 2 ಸ ಜನೋ ಲುಸ್ತಾ-

ಇಕನಿಯನಗರಸ್ಥಾನಾಂ ಭ್ರಾತೃಣಾಂ ಸಮೀಪೇಪಿ ಸುಖ್ಯಾತಿಮಾನ್ ಆಸೀತ್ | 3 ಪೌಲಸ್ತಂ ಸ್ವಸಜ್ಜಿನಂ ಕರ್ತುಂ ಮತಿಂ ಕೃತ್ವಾ ತಂ ಗೃಹೀತ್ವಾ ತದ್ದೇಶನಿವಾಸಿನಾಂ ಯಿಹೂದೀಯಾನಾಮ್ ಅನುರೋಧಾತ್ ತಸ್ಯ ತ್ವಕ್ಷೇದಂ ಕೃತವಾನ್ ಯತಸ್ತಸ್ಯ ಪಿತಾ ಭಿನ್ನದೇಶೀಯಲೋಕ ಇತಿ ಸರ್ವೈರಜ್ಞಾಯತ | 4 ತತಃ ಪರಂ ತೇ ನಗರೇ ನಗರೇ ಭ್ರಮಿತ್ವಾ ಯಿರೂಶಾಲಮಸ್ಥೈಃ ಪ್ರೇರಿತ್ಯೈ ಲೋಕಪ್ರಾಚೀನೈಶ್ಚ ನಿರೂಪಿತಂ ಯದ್ ವ್ಯವಸ್ಥಾಪತ್ರಂ ತದನುಸಾರೇಣಾಚರಿತುಂ ಲೋಕೇಭ್ಯಸ್ತದ್ ದತ್ತವನ್ಯ | 5 ತೇನೈವ ಸರ್ವೈಃ ಧರ್ಮೈಃ ಸಮಾಜಾಃ ಖ್ರಿಷ್ಟಧರ್ಮೈಃ ಸುಸ್ಥಿರಾಃ ಸನ್ಯಃ ಪ್ರತಿದಿನಂ ವರ್ಧಿತಾ ಅಭವನ್ | 6 ತೇಷು ಪುಗಿಯಾಗಾಲಾತಿಯಾದೇಶಮಧ್ಯೇನ ಗತೇಷು ಸತ್ತು ಪವಿತ್ರ ಆತ್ಮಾ ತಾನ್ ಆಶಿಯಾದೇಶೇ ಕಥಾಂ ಪ್ರಕಾಶಯಿತುಂ ಪ್ರತಿಷಿದ್ಧವಾನ್ | 7 ತಥಾ ಮುಸಿಯಾದೇಶ ಉಪಸ್ಥಾಯ ಬಿಥುನಿಯಾಂ ಗನ್ತುಂ ತೈರುದ್ಯೋಗೇ ಕೃತೇ ಆತ್ಮಾ ತಾನ್ ನಾನ್ಯಮನ್ಯತ | 8 ತಸ್ಮಾತ್ ತೇ ಮುಸಿಯಾದೇಶಂ ಪರಿತ್ಯಜ್ಯ ತ್ರೋಯಾನಗರಂ ಗತ್ವಾ ಸಮುಪಸ್ಥಿತಾಃ | 9 ರಾತ್ರೌ ಪೌಲಃ ಸ್ವಪ್ನೇ ದೃಷ್ಟವಾನ್ ಏಕೋ ಮಾಕಿದನಿಯಲೋಕಸ್ತಿಷ್ಠನ್ ವಿನಯಂ ಕೃತ್ವಾ ತಸ್ಮೈ ಕಥಯತಿ, ಮಾಕಿದನಿಯಾದೇಶಮ್ ಆಗತ್ಯಾಸ್ಮಾನ್ ಉಪಕುರ್ವಿತಿ | 10 ತಸ್ಯೇತ್ಯಂ ಸ್ವಪ್ನದರ್ಶನಾತ್ ಪ್ರಭುಸ್ತದ್ದೇಶೀಯಲೋಕಾನ್ ಪ್ರತಿ ಸುಸಂವಾದಂ ಪ್ರಚಾರಯಿತುಮ್ ಅಸ್ಮಾನ್ ಆಹೂಯತೀತಿ ನಿಶ್ಚಿತಂ ಬುದ್ಧ್ವಾ ವಯಂ ತೂರ್ಣಂ ಮಾಕಿದನಿಯಾದೇಶಂ ಗನ್ತುಮ್ ಉದ್ಯೋಗಮ್ ಅಕುರ್ಮ | 11 ತತಃ ಪರಂ ವಯಂ ತ್ರೋಯಾನಗರಾದ್ ಪ್ರಸ್ಥಾಯ ಋಜುಮಾರ್ಗೇಣ ಸಾಮಧ್ರಾಕಿಯೋಪದ್ವೀಪೇನ ಗತ್ವಾ ಪರೇಷಹನಿ ನಿಯಾಪಲಿನಗರ ಉಪಸ್ಥಿತಾಃ | 12 ತಸ್ಮಾದ್ ಗತ್ವಾ ಮಾಕಿದನಿಯಾನ್ಯರ್ವರ್ತೀ ರೋಮೀಯವಸತಿಸ್ಥಾನಂ ಯತ್ ಫಿಲಿಪೀನಾಮಪ್ರಧಾನನಗರಂ ತತ್ರೋಪಸ್ಥಾಯ ಕತಿಪಯದಿನಾನಿ ತತ್ರ ಸ್ಥಿತವನ್ಯ | 13 ವಿಶ್ವಾಮವಾರೇ ನಗರಾದ್ ಬಹಿ ಗತ್ವಾ ನದೀತಟೇ ಯತ್ರ ಪ್ರಾರ್ಥನಾಚಾರ ಆಸೀತ್ ತತ್ರೋಪವಿಶ್ಯ ಸಮಾಗತಾ ನಾರೀಃ ಪ್ರತಿ ಕಥಾಂ ಪ್ರಾಚಾರಯಾಮ | 14 ತತಃ ಧುಯತೀರಾನಗರೀಯಾ ಧೂಷರಾಮ್ಪರವಿಕ್ರಾಯಿಣೀ ಲುದಿಯಾನಾಮಿಕಾ ಯಾ ಈಶ್ವರಸೇವಿಕಾ ಯೋಷಿತ್ ಶ್ರೋತ್ರೀಣಾಂ ಮಧ್ಯ ಆಸೀತ್ ತಯಾ ಪೌಲೋಕ್ತವಾಕ್ಯಾನಿ ಯದ್ ಗೃಹ್ಯನ್ತೇ ತದರ್ಥಂ ಪ್ರಭುಸ್ತಸ್ಯಾ ಮನೋದ್ಧಾರಂ ಮುಕ್ತವಾನ್ | 15 ಅತಃ ಸಾ ಯೋಷಿತ್ ಸಪರಿವಾರಾ ಮಜ್ಜಿತಾ ಸತೀ ವಿನಯಂ ಕೃತ್ವಾ ಕಥಿತವತೀ, ಯುಷ್ಮಾಕಂ ವಿಚಾರಾದ್ ಯದಿ ಪ್ರಭೌ ವಿಶ್ವಾನಿನೀ ಜಾತಾಹಂ ತರ್ಹಿ ಮಮ ಗೃಹಮ್ ಆಗತ್ಯ ತಿಷ್ಠತ | ಇತ್ಥಂ ಸಾ ಯತ್ನೇನಾಸ್ಮಾನ್ ಅಸ್ಥಾಪಯತ್ | 16 ಯಸ್ಯಾ ಗಣನಯಾ ತದಧಿಪತೀನಾಂ ಬಹುಧನೋಪಾರ್ಜನಂ ಜಾತಂ ತಾದ್ಯಶೀ ಗಣಕಭೂತಗ್ರಸ್ತಾ ಕಾಚನ ದಾಸೀ ಪ್ರಾರ್ಥನಾಸ್ಥಾನಗಮನಕಾಲ ಆಗತ್ಯಾಸ್ಮಾನ್ ಸಾಕ್ಷಾತ್ ಕೃತವತೀ | 17 ಸಾಸ್ಮಾಕಂ ಪೌಲಸ್ಯ ಚ ಪಶ್ಚಾದ್ ಏತ್ಯ ಪ್ರೋಚ್ಛೈಃ ಕಥಾಮಮಾಂ ಕಥಿತವತೀ, ಮನುಷ್ಯಾ ಏತೇ ಸರ್ವೋಪರಿಸ್ಥೇಶ್ವರಸ್ಯ ಸೇವಕಾಃ ಸನ್ದೋಸ್ಮಾನ್ ಪ್ರತಿ ಪರಿತ್ರಾಣಸ್ಯ ಮಾರ್ಗಂ ಪ್ರಕಾಶಯಂತಿ | 18 ಸಾ ಕನ್ಯಾ ಬಹುದಿನಾನಿ ತಾದ್ಯಶಮ್ ಅಕರೋತ್ ತಸ್ಮಾತ್ ಪೌಲೋ ದುಃಖಿತಃ ಸನ್ ಮುಖಂ ಪರಾವರ್ತ್ಯ ತಂ ಭೂತಮವದದ್, ಅಹಂ ಯೀಶುಖ್ರಿಷ್ಟಸ್ಯ ನಾಮ್ನಾ ತ್ವಾಮಾಜ್ಞಾಪಯಾಮಿ ತ್ವಮಸ್ಯಾ ಬಹಿರ್ಗಚ್ಛುಃ ತೇನೈವ ತತ್ಕ್ಷಣಾತ್ ಸ ಭೂತಸ್ತಸ್ಯಾ ಬಹಿರ್ಗತಃ | 19 ತತಃ ಸ್ತೇಷಾಂ ಲಾಭಸ್ಯ ಪ್ರತ್ಯಾಶಾ ವಿಫಲಾ ಜಾತೇತಿ ವಿಲೋಕ್ಯ ತಸ್ಯಾಃ ಪ್ರಭವಃ ಪೌಲಂ ಸೀಲಇತ್ಯು ದ್ಯುತ್ವಾಕೃಷ್ಯ ವಿಚಾರಸ್ಥಾನೇಽಧಿಪತೀನಾಂ ಸಮೀಪಮ್ ಆನಯನ್ | 20 ತತಃ ಶಾಸಕಾನಾಂ ನಿಕಟಂ ನೀತ್ವಾ ರೋಮೀಲೋಕಾ ವಯಮ್ ಅಸ್ಮಾಕಂ ಯದ್ ವ್ಯವಹರಣಂ ಗ್ರಹೀತುಮ್ ಆಚರಿತುಇ ನಿಷಿದ್ಧಂ, 21 ಇಮೇ ಯಿಹೂದೀಯಲೋಕಾಃ ಸನ್ದೋಪಿ ತದೇವ ಶಿಕ್ಷಯಿತ್ವಾ ನಗರೇಽಸ್ಮಾಕಮ್ ಅತೀವ ಕಲಹಂ ಕುರ್ವಂತಿ, 22 ಇತಿ ಕಥಿತೇ ಸತಿ ಲೋಕನಿವಹಸ್ತಯೋಃ ಪ್ರಾತಿಕೂಲ್ಯೇನೋದತಿಷ್ಠತ್ ತಥಾ ಶಾಸಕಾನ್ತಯೋ ವಸ್ತಾಣಿ ಛಿತ್ವಾ ವೇತ್ರಾಘಾತಂ ಕರ್ತುಮ್ ಆಜ್ಞಾಪಯನ್ | 23 ಅಪರಂ ತೇ ತೌ ಬಹು ಪ್ರಹಾರ್ಯ ತ್ವಮೇತೌ ಕಾರಾಂ ನೀತ್ವಾ ಸಾವಧಾನಂ ರಕ್ಷಯೇತಿ ಕಾರಾರಕ್ಷಕಮ್ ಆದಿಶನ್ | 24 ಇತ್ಥಮ್ ಆಜ್ಞಾಂ ಪ್ರಾಪ್ಯ ಸ ತಾವಭ್ಯನ್ತರಸ್ಥಕಾರಾಂ ನೀತ್ವಾ ಪಾದೇಷು ಪಾದಪಾಶೀಭಿ ಬರ್ಬದ್ವಾ ಸ್ಥಾಪಿತಾವಾನ್ | 25 ಅಥ ನಿಶೀಥಸಮಯೇ ಪೌಲಸೀಲಾವೀಶ್ವರಮುದ್ಧಿಶ್ಯ ಪ್ರಾಥನಾಂ ಗಾನಇತ್ಯು ಕೃತವನ್ತಿ, ಕಾರಾಸ್ಥಿತಾ ಲೋಕಾಶ್ಚ ತದಶ್ಯಣ್ಣನ್ 26 ತದಾಕಸ್ಮಾತ್ ಮಹಾನ್ ಭೂಮಿಕಮ್ಪೋಽಭವತ್ ತೇನ ಭಿತ್ತಿಮೂಲೇನ ಸಹ ಕಾರಾ ಕಮಿತಾಭೂತ್ ತತ್ಕ್ಷಣಾತ್ ಸರ್ವಾಣಿ ದ್ವಾರಾಣಿ ಮುಕ್ತಾನಿ ಜಾತಾನಿ ಸರ್ವೇಷಾಂ ಬನ್ತಾನಾನಿ ಚ ಮುಕ್ತಾನಿ | 27 ಅತಃ ಏವ ಕಾರಾರಕ್ಷಕೋ ನಿದ್ರಾತೋ ಜಾಗರಿತ್ವಾ ಕಾರಾಯಾ ದ್ವಾರಾಣಿ ಮುಕ್ತಾನಿ ದೃಷ್ಟ್ವಾ ಬನ್ದಿಯೋಕಾಃ ಪಲಾಯಂತಾ ಇತ್ಯನುಮಾಯ ಕೋಷಾತ್ ಖಂಘಂ ಬಹಿಃ ಕೃತ್ವಾತ್ಯಘಾತಂ ಕರ್ತುಮ್ ಉದ್ಯತಃ | 28 ಕಿನ್ತು ಪೌಲಃ ಪ್ರೋಚ್ಛೈಸ್ತಮಾಹೂಯ ಕಥಿತವಾನ್ ಪಶ್ಯ ವಯಂ ಸರ್ವೇಽತ್ರಾಸ್ತುಕೇ, ತ್ವಂ ನಿಜಪ್ರಾಣಿಂಸಾಂ ಮಾರ್ಕಾಷೀಃ | 29 ತದಾ ಪ್ರದೀಪಮ್ ಆನೇತುಮ್ ಉಕ್ತ್ವಾ ಸ ಕಮ್ಯಮಾನಃ ಸನ್ ಉಲ್ಲಮ್ಬಾಭ್ಯನ್ತರಮ್ ಆಗತ್ಯ ಪೌಲಸೀಲಯೋಃ ಪಾದೇಷು ಪತಿತವಾನ್ | 30 ಪಶ್ಚಾತ್ ಸ ತೌ ಬಹಿರಾನೀಯ ಪೃಷ್ಟವಾನ್ ಹೇ ಮಹೇಚ್ಛೈ ಪರಿತ್ರಾಣಂ ಪ್ರಾಪ್ತುಂ ಮಯಾ ಕಿಂ ಕರ್ತವ್ಯಂ? 31 ಪಶ್ಚಾತ್ ತೌ ಸ್ವಗೃಹಮಾನೀಯ ತಯೋಃ

ಸಮ್ಮುಖೇ ಖಾದ್ಯದ್ರವ್ಯಾಣಿ ಸ್ಥಾಪಿತವಾನ್ ತಥಾ ಸ ಸ್ವಯಂ ತದೀಯಾಃ ಸರ್ವೇ ಪರಿವಾರಾಶ್ಚೇಶ್ವರೇ ವಿಶ್ವಸನ್ತಃ ಸಾನನ್ದಿತಾ ಅಭವನ್ | 32 ತಸ್ಮೈ ತಸ್ಯ ಗೃಹಸ್ಥಿತಸರ್ವಲೋಕೇಭ್ಯಶ್ಚ ಪ್ರಭೋಃ ಕಥಾಂ ಕಥಿತವನ್ತಃ | 33 ತಥಾ ರಾತ್ರೇಸ್ತಸ್ಮಿನ್ನೇವ ದಕ್ಷೇ ಸ ತೌ ಗೃಹೀತ್ವಾ ತಯೋಃ ಪ್ರಹಾರಾಣಾಂ ಕ್ಷತಾನಿ ಪ್ರಕ್ಷಾಲಿತವಾನ್ ತತಃ ಸ ಸ್ವಯಂ ತಸ್ಯ ಸರ್ವೇ ಪರಿಜನಾಶ್ಚ ಮಜ್ಜಿತಾ ಅಭವನ್ | 34 ಪಶ್ಚಾತ್ ತೌ ಸ್ವಗೃಹಮಾನೀಯ ತಯೋಃ ಸಮ್ಮುಖೇ ಖಾದ್ಯದ್ರವ್ಯಾಣಿ ಸ್ಥಾಪಿತವಾನ್ ತಥಾ ಸ ಸ್ವಯಂ ತದೀಯಾಃ ಸರ್ವೇ ಪರಿವಾರಾಶ್ಚೇಶ್ವರೇ ವಿಶ್ವಸನ್ತಃ ಸಾನನ್ದಿತಾ ಅಭವನ್ | 35 ದಿನ ಉಪಸ್ಥಿತೇ ತೌ ಲೋಕೌ ಮೋಚಯಂತಿ ಕಥಾಂ ಕಥಯಿತುಂ ಶಾಸಕಾಃ ಪದಾತಿಗಣಂ ಪ್ರೇಷಿತವನ್ತಃ | 36 ತತಃ ಕಾರಾರಕ್ಷಕಃ ಪೌಲಾಯ ತಾಂ ವಾರ್ತಾಂ ಕಥಿತವಾನ್ ಯುವಾಂ ತ್ಯಾಜಯಿತುಂ ಶಾಸಕಾ ಲೋಕಾನ ಪ್ರೇಷಿತವನ್ತ ಇದಾನೀಂ ಯುವಾಂ ಬಹಿ ಭೂತ್ವಾ ಕುಶಲೇನ ಪ್ರತಿಷ್ಠೇತಾಂ | 37 ಕಿನ್ನು ಪೌಲಸ್ತಾನ್ ಅವದತ್ ರೋಮಿಲೋಕಯೋರಾವಯೋಃ ಕಮಪಿ ದೋಷಮ್ ನ ನಿಶ್ಚಿತ್ಯ ಸರ್ವೇಷಾಂ ಸಮಕ್ಷಮ್ ಆವಾಂ ಕಶಯಾ ತಾಡಯಿತ್ವಾ ಕಾರಾಯಾಂ ಬದ್ಧವನ್ತ ಇದಾನೀಂ ಕಿಮಾವಾಂ ಗುಪ್ತಂ ವಿಸ್ತುಕ್ಯನ್ತಿ? ತನ್ನ ಭವಿಷ್ಯತಿ, ಸ್ವಯಮಾಗತ್ಯಾವಾಂ ಬಹಿಃ ಕೃತ್ವಾ ನಯನ್ತು | 38 ತದಾ ಪದಾತಿಭಿಃ ಶಾಸಕೇಭ್ಯ ಏತದ್ವಾರ್ತಾಯಾಂ ಕಥಿತಾಯಾಂ ತೌ ರೋಮಿಲೋಕಾವಿತಿ ಕಥಾಂ ಶ್ರುತ್ವಾ ತೇ ಭೀತಾಃ | 39 ಸನ್ತಸ್ತಯೋಃ ಸನ್ನಿಧಿಮಾಗತ್ಯ ವಿನಯಮ್ ಅಕುರ್ವನ್ ಅಪರಂ ಬಹಿಃ ಕೃತ್ವಾ ನಗರಾತ್ ಪ್ರಸ್ಥಾತುಂ ಪ್ರಾರ್ಥಿತವನ್ತಃ | 40 ತತಸ್ತೌ ಕಾರಾಯಾ ನಿಗತ್ಯ ಲುದಿಯಾಯಾ ಗೃಹಂ ಗತವನ್ತೌ ತತ್ರ ಭ್ರಾತೃಗಣಂ ಸಾಕ್ಷಾತ್ಕೃತ್ಯ ತಾನ್ ಸಾನ್ವಯಿತ್ವಾ ತಸ್ಮಾತ್ ಸ್ಥಾನಾತ್ ಪ್ರಸ್ಥಿತೌ |

17 ಪೌಲಸೀಲೌ ಆಮ್ನಿಪಲ್ಯಾಪಲೋನಿಯಾನಗರಾಭ್ಯಾಂ ಗತ್ವಾ ಯತ್ರ ಯಿಹೂದೀಯಾನಾಂ ಭಜನಭವನಮೇಕಮ್ ಆಸ್ತೇ ತತ್ರ ಥಿಷಲನೀಕೀನಗರ ಉಪಸ್ಥಿತೌ | 2 ತದಾ ಪೌಲಃ ಸ್ವಾಚಾರಾನುಸಾರೇಣ ತೇಷಾಂ ಸಮೀಪಂ ಗತ್ವಾ ವಿಶ್ರಾಮವಾರತ್ರಯೇ ತೈಃ ಸಾರ್ಧಂ ಧರ್ಮಪುಸ್ತಕೀಯಕಥಾಯಾ ವಿಚಾರಂ ಕೃತವಾನ್ | 3 ಫಲತಃ ಖ್ರೀಷ್ಠೇನ ದುಃಖಭೋಗಃ ಕರ್ತವ್ಯಃ ಶ್ರುಶಾನದುತ್ಪಾನೌ ಕರ್ತವ್ಯಂ ಯುಷ್ಮಾಕಂ ಸನ್ನಿಧೌ ಯಸ್ಯ ಯೀಶೋಃ ಪ್ರಸ್ತಾವಂ ಕರೋಮಿ ಸ ಈಶ್ವರೇಣಾಭಿಷಿಕ್ತಃ ಸ ಏತಾಃ ಕಥಾಃ ಪ್ರಕಾಶ್ಯ ಪ್ರಮಾಣಂ ದತ್ತಾ ಸ್ಥಿರೀಕೃತವಾನ್ | 4 ತಸ್ಮಾತ್ ತೇಷಾಂ ಕತಿಪಯಜನಾ ಅನ್ಯದೇಶೀಯಾ ಬಹವೋ ಭಕ್ತಲೋಕಾ ಬಹ್ಯಃ ಪ್ರಧಾನನಾರ್ಯಶ್ಚ ವಿಶ್ವಸ್ಯ ಪೌಲಸೀಲಯೋಃ ಪಶ್ಚಾದ್ಧಾಮಿನೋ ಜಾತಾಃ | 5 ಕಿನ್ನು ವಿಶ್ವಾಸಹೀನಾ ಯಿಹೂದೀಯಲೋಕಾ ಈರ್ಷ್ಯಯಾ ಪರಿಪೂರ್ಣಾಃ ಸನ್ನೋ ಹಟಿಟ್ಟು ಕತಿನಯಲಮ್ನುಟಲೋಕಾನ್ ಸಜ್ಜಿನಃ ಕೃತ್ವಾ ಜನತಯಾ ನಗರಮಧ್ಯೇ ಮಹಾಕಲಹಂ ಕೃತ್ವಾ ಯಾಸೋನೋ ಗೃಹಮ್ ಆಕ್ರಮ್ಯ ಪ್ರೇರಿತಾನ್ ಧೃತ್ವಾ ಲೋಕನಿವಹಸ್ಯ ಸಮೀಪಮ್ ಆನೇತುಂ ಚೇಷ್ಟಿತವನ್ತಃ | 6 ತೇಷಾಮುದ್ದೇಶಮ್ ಅಪ್ರಾಪ್ಯ ಚ ಯಾಸೋನಂ ಕತಿಪಯಾನ್ ಭ್ರಾತೃಂಶ್ಚ ಧೃತ್ವಾ ನಗರಾಧಿಪತೀನಾಂ ನಿಕಟಮಾನೀಯ ಪ್ರೋಚ್ಛ್ಯಃ ಕಥಿತವನ್ನೋ ಯೇ ಮನುಷ್ಯಾ ಜಗದುದ್ಧಾಟಿತವನ್ತಸ್ತೇ ಽಪ್ರಾಪ್ಯಪಸ್ಥಿತಾಃ ಸನ್ನಿ, 7 ಏಷ ಯಾಸೋನ್ ಆತಿಥ್ಯಂ ಕೃತ್ವಾ ತಾನ್ ಗೃಹೀತವಾನ್ | ಯೀಶುನಾಮಕ ಏಕೋ ರಾಜಸ್ಥೀತಿ ಕಥಯನ್ತಸ್ತೇ ಕೈಸರಸ್ಯಾಜ್ಞಾವಿರುದ್ಧಂ ಕರ್ಮ ಕುರ್ವತಿ | 8 ತೇಷಾಂ ಕಥಾಮಿಮಾಂ ಶ್ರುತ್ವಾ ಲೋಕನಿವಹೋ ನಗರಾಧಿಪತಯಶ್ಚ ಸಮುದ್ವಿಗ್ನಾ ಅಭವನ್ | 9 ತದಾ ಯಾಸೋನಸ್ತದನ್ಯೇಷಾಞ್ಚ ಧನದಣ್ಣಂ ಗೃಹೀತ್ವಾ ತಾನ್ ಪರಿತ್ಯಕ್ತವನ್ತಃ | 10 ತತಃ ಪರಂ ಭ್ರಾತೃಗಣೋ ರಜನ್ಯಾಂ ಪೌಲಸೀಲೌ ಶೀಘ್ರಂ ಬಿರಯಾನಗರಂ ಪ್ರೇಷಿತವಾನ್ ತೌ ತತ್ರೋಪಸ್ಯಾಯ ಯಿಹೂದೀಯಾನಾಂ ಭಜನಭವನಂ ಗತವನ್ತೌ | 11 ತತ್ರಸ್ಥಾ ಲೋಕಾಃ ಥಿಷಲನೀಕೀಸ್ಥಲೋಕೇಭ್ಯೋ ಮಹಾತ್ಮಾನ್ ಆಸನ್ ಯತ ಇತ್ಥಂ ಭವತಿ ನ ವೇತಿ ಜ್ಞಾತುಂ ದಿನೇ ದಿನೇ ಧರ್ಮಗ್ರನ್ಥಸ್ಯಾಲೋಚನಾಂ ಕೃತ್ವಾ ಸ್ವೈರಂ ಕಥಾಮ್ ಅಗೃಹ್ಣನ್ | 12 ತಸ್ಮಾತ್ ಅನೇಕೇ ಯಿಹೂದೀಯಾ ಅನ್ಯದೇಶೀಯಾನಾಂ ಮಾನ್ಯಾ ಸ್ತ್ರಿಯಃ ಪುರುಷಾಶ್ಚಾನೇಕೇ ವ್ಯಶ್ವಸನ್ | 13 ಕಿನ್ನು ಬಿರಯಾನಗರೇ ಪೌಲೇನೇಶ್ವರೀಯಾ ಕಥಾ ಪ್ರಚಾರ್ಯುತ್ ಇತಿ ಥಿಷಲನೀಕೀಸ್ಥಾ ಯಿಹೂದೀಯಾ ಜ್ಞಾತ್ವಾ ತತ್ಸ್ಥಾನಮಪ್ಯಾಗತ್ಯ ಲೋಕಾನಾಂ ಕುಪ್ರವೃತ್ತಿಮ್ ಅಜನಯನ್ | 14 ಅತಃಪ ತಸ್ಮಾತ್ ಸ್ಥಾನಾತ್ ಸಮುದ್ರೇಣ ಯಾನ್ತೀತಿ ದರ್ಶಯಿತ್ವಾ ಭ್ರಾತರಃ ಕ್ಷಿಪ್ರಂ ಪೌಲಂ ಪ್ರಾಹಿಣ್ತನ್ ಕಿನ್ನು ಸೀಲತೀಮಥಿಯೌ ತತ್ರ ಸ್ಥಿತವನ್ತೌ | 15 ತತಃ ಪರಂ ಪೌಲಸ್ಯ ಮಾರ್ಗದರ್ಶಕಾಸ್ತಮ್ ಅಥೀನೀನಗರ ಉಪಸ್ಥಾಪಯನ್ ಪಶ್ಚಾದ್ ಯುವಾಂ ತೂರ್ಣಮ್ ಏತತ್ ಸ್ಥಾನಂ ಆಗಮಿಷ್ಯಥಃ ಸೀಲತೀಮಥಿಯೌ ಪ್ರತೀಮಾಮ್ ಆಜ್ಞಾಂ ಪ್ರಾಪ್ಯ ತೇ ಪ್ರತ್ಯಾಗತಾಃ | 16 ಪೌಲ ಅಥೀನೀನಗರೇ ತಾವಪೇಕ್ಷ್ಯ ತಿಷ್ಠನ್ ತನ್ನಗರಂ ಪ್ರತಿಮಾಭಿಃ ಪರಿಪೂರ್ಣಂ ದೃಷ್ಟ್ವಾ ಸನ್ತಪ್ತಹೃದಯೋ ಽಭವತ್ | 17 ತತಃ ಸ ಭಜನಭವನೇ ಯಾನ್ ಯಿಹೂದೀಯಾನ್ ಭಕ್ತಲೋಕಾಂಶ್ಚ ಹಟ್ಟೀ ಚ ಯಾನ್ ಅಪಶ್ಯತ್ ತೈಃ ಸಹ ಪ್ರತಿದಿನಂ ವಿಚಾರಿತವಾನ್ | 18 ಕಿನ್ನುಪಿಕೂರಿಯಮತಗ್ರಹಿಣಃ ಸ್ತೋಯೀಕೀಯಮತಗ್ರಾಹಿಣಶ್ಚ ಕಿಯನ್ನೋ ಜನಾಸ್ತೇನ ಸಾರ್ಧಂ ವ್ಯವದನ್ತ | ತತ್ರ ಕೇಚಿದ್

ಅಕಥಯನ್ ಏಷ ವಾಚಾಲಃ ಕಿಂ ವಕ್ತುಮ್ ಇಚ್ಛತಿ? ಅಪರೇ ಕೇಚಿದ್ ಏಷ ಜನಃ ಕೇಷಾಞ್ಞೋ ವಿದೇಶೀಯದೇವಾನಾಂ ಪ್ರಚಾರಕ ಇತ್ಯನುಮೀಯತೇ ಯತಃ ಸ ಯೀಶುಮ್ ಉತ್ಥಿತಿಞ್ಚ ಪ್ರಚಾರಯತ್ | 19 ತೇ ತಮ್ ಅರೇಯಪಾಗನಾಮ ವಿಚಾರಸ್ಥಾನಮ್ ಅನೀಯ ಪ್ರಾವೋಚನ್ ಇದಂ ಯನ್ನವೀನಂ ಮತಂ ತ್ವಂ ಪ್ರಾಚೀಕಶ ಇದಂ ಕೀದೃಶಂ ಏತದ್ ಅಸ್ಮಾನ್ ಶ್ರಾವಯ; 20 ಯಾಮಿಮಾಮ್ ಅಸಮ್ಯವಕಥಾಮ್ ಅಸ್ಮಾಕಂ ಕರ್ಣಗೋಚರೀಕೃತವಾನ್ ಅಸ್ಯಾ ಭಾವಾರ್ಥಃ ಕ ಇತಿ ವಯಂ ಜ್ಞಾತುಮ್ ಇಚ್ಛಾಮಃ | 21 ತದಾಧೀನೀನಿವಾಸಿನಸ್ತನ್ನಗರಪ್ರವಾಸಿನಶ್ಚ ಕೇವಲಂ ಕಸ್ಯಾಶ್ಚನ ನವೀನಕಥಾಯಾಃ ಶ್ರವಣೇನ ಪ್ರಚಾರಣೇನ ಚ ಕಾಲಮ್ ಅಯಾಪಯನ್ | 22 ಪೌಲೋಽರೇಯಪಾಗಸ್ಯ ಮಧ್ಯೇ ತಿಷ್ಠನ್ ಏತಾಂ ಕಥಾಂ ಪ್ರಚಾರಿತವಾನ್, ಹೇ ಅಧೀನೀಯಲೋಕಾ ಯೂಯಂ ಸರ್ವಥಾ ದೇವಪೂಜಾಯಾಮ್ ಆಸಕ್ತಾ ಇತ್ಯಹ ಪ್ರತ್ಯಕ್ಷಂ ಪಶ್ಯಾಮಿ | 23 ಯತಃ ಪರ್ಯಟನಕಾಲೇ ಯುಷ್ಮಾಕಂ ಪೂಜನೀಯಾನಿ ಪಶ್ಯನ್ 'ಅವಿಜ್ಞಾತೇಶ್ವರಾಯ' ಏತಲ್ಲಿಪಿಯುಕ್ತಾಂ ಯಜ್ಞವೇದೀಮೇಕಾಂ ದೃಷ್ಟವಾನ್; ಅತೋ ನ ವಿದಿತ್ವಾ ಯಂ ಪೂಜಯದ್ಧೇ ತಸ್ಯೈವ ತತ್ತಂ ಯುಷ್ಮಾನ್ ಪ್ರತಿ ಪ್ರಚಾರಯಾಮಿ | 24 ಜಗತೋ ಜಗತ್ಸ್ಥಾನಾಂ ಸರ್ವವಸ್ತುನಾಞ್ಚ ಸೃಷ್ಟಾಯ ಈಶ್ವರಃ ಸ ಸ್ವರ್ಗಪೃಥಿವ್ಯೋರೇಕಾಧಿಪತಿಃ ಸನ್ ಕರನಿರ್ಮಿತಮಂದಿರೇಷು ನ ನಿವಸತಿ; 25 ಸ ಏವ ಸರ್ವೈಭ್ಯೋ ಜೀವನಂ ಪ್ರಾಣಾನ್ ಸರ್ವಸಾಮಗ್ರೀಶ್ಚ ಪ್ರದದಾತಿ; ಅತಏವ ಸ ಕಸ್ಯಾಶ್ಚಿತ್ ಸಾಮಗ್ರ್ಯಾ ಅಭಾವಹೇತೋ ಮನುಷ್ಯಾಣಾಂ ಹಸ್ತೈಃ ಸೇವಿತೋ ಭವತೀತಿ ನ | 26 ಸ ಭೂಮಣ್ಣಲೇ ನಿವಾಸಾರ್ಥಮ್ ಏಕಸ್ಮಾತ್ ಶೋಣಿತಾತ್ ಸರ್ವಾನ್ ಮನುಷ್ಯಾನ್ ಸೃಷ್ಟ್ವಾ ತೇಷಾಂ ಪೂರ್ವನಿರೂಪಿತಸಮಯಂ ವಸತಿಸೀಮಾಞ್ಚ ನಿರಚಿನೋತ್; 27 ತಸ್ಮಾತ್ ಲೋಕೈಃ ಕೇನಾಪಿ ಪ್ರಕಾರೇಣ ಮೃಗಯಿತ್ವಾ ಪರಮೇಶ್ವರಸ್ಯ ತತ್ತಂ ಪ್ರಾಪ್ತುಂ ತಸ್ಯ ಗವೇಷಣಂ ಕರಣೀಯಮ್ | 28 ಕಿನ್ತು ಸೋಽಸ್ಮಾಕಂ ಕಸ್ಯಾಚ್ಚಿದಪಿ ದೂರೇ ತಿಷ್ಠತೀತಿ ನಹಿ, ವಯಂ ತೇನ ನಿಶ್ಚನಪಶ್ಯಶ್ಚನಗಮನಾಗಮನಪ್ರಾಣಧಾರಣಾನಿ ಕುರ್ಮ್ಯಃ, ಪುನಶ್ಚ ಯುಷ್ಮಾಕಮೇವ ಕತಿಪಯಾಃ ಕವಯಃ ಕಥಯನ್ತಿ 'ತಸ್ಯ ವಂಶಾ ವಯಂ ಸ್ಮೋ ಹಿ' ಇತಿ | 29 ಅತಏವ ಯದಿ ವಯಮ್ ಈಶ್ವರಸ್ಯ ವಂಶಾ ಭವಾಮಸ್ತುಹಿ ಮನುಷ್ಯೈರ್ವಿದ್ಯಯಾ ಕೌಶಲೇನ ಚ ತಕ್ಷಿತಂ ಸ್ವರ್ಣಂ ರೂಪ್ಯಂ ದೃಷದ್ ವೈತೇಷಾಮೀಶ್ವರತ್ವಮ್ ಅಸ್ಯಾಭಿ ನಃ ಜ್ಞಾತವ್ಯಂ | 30 ತೇಷಾಂ ಪೂರ್ವೀಯಲೋಕಾನಾಮ್ ಅಜ್ಞಾನತಾಂ ಪ್ರತೀಶ್ವರೋ ಯದ್ಯಪಿ ನಾವಾಧತ್ತ ತಥಾಪೀದಾನೀಂ ಸರ್ವತ್ರ ಸರ್ವಾನ್ ಮನಃ ಪರಿವರ್ತಯಿತುಮ್ ಅಜ್ಞಾಪಯತಿ, 31 ಯತಃ ಸ್ವನಿಯುಕ್ತೇನ ಪುರುಷೇಣ ಯದಾ ಸ ಪೃಥಿವೀಸ್ಥಾನಾಂ ಸರ್ವಲೋಕಾನಾಂ ವಿಚಾರಂ ಕರಿಷ್ಯತಿ ತದ್ಗಿನಂ ನೈರೂಪಯತ್; ತಸ್ಯ ಶ್ಮಶಾನೋತ್ಥಾಪನೇನ ತಸ್ಮಿನ್ ಸರ್ವೈಭ್ಯಃ ಪ್ರಮಾಣಂ ಪ್ರಾದಾತ್ | 32 ತದಾ ಶ್ವಶಾನಾದ್ ಉತ್ಥಾನಸ್ಯ ಕಥಾಂ ಶ್ರುತ್ವಾ ಕೇಚಿದ್ ಉಪಾಹಮನ್, ಕೇಚಿದವದನ್ ಏನಾಂ ಕಥಾಂ ಪುನರಪಿ ತ್ವತ್ತಃ ಶೋಷ್ಯಾಮಃ | 33 ತತಃ ಪೌಲಸ್ತೇಷಾಂ ಸಮೀಪಾತ್ ಪ್ರಸ್ಥಿತವಾನ್ | 34 ತಥಾಪಿ ಕೇಚಿಲ್ಲೋಕಾಸ್ತೇನ ಸಾರ್ಧಂ ಮಿಲಿತ್ವಾ ವ್ಯಶ್ವಸನ್ ತೇಷಾಂ ಮಧ್ಯೇ ಽರೇಯಪಾಗೀಯದಿಯನುಸಿಯೋ ದಾಮಾರೀನಾಮಾ ಕಾಚಿನ್ನಾರೀ ಕಿಯನ್ನೋ ನರಾಶ್ಚಾಸನ್ |

18 ತದ್ವಟನಾತಃ ಪರಂ ಪೌಲ ಅಧೀನೀನಗರಾದ್ ಯಾತ್ರಾಂ ಕೃತ್ವಾ ಕರಿನ್ಧನಗರಮ್ ಆಗಚ್ಛತ್ | 2 ತಸ್ಮಿನ್ ಸಮಯೇ ಕೌದಿಯಃ ಸರ್ವಾನ್ ಯಿಹೂದೀಯಾನ್ ರೋಮಾನಗರಂ ವಿಹಾಯ ಗಂತುಮ್ ಅಜ್ಞಾಪಯತ್, ತಸ್ಮಾತ್ ಪ್ರಿಸ್ತಿಲ್ಲಾನಾಮ್ನಾ ಜಾಯಯಾ ಸಾರ್ಧಮ್ ಇತಾಲಿಯಾದೇಶಾತ್ ಕಿಞ್ಚಿತ್ಪೂರ್ವಮ್ ಆಗಮತ್ ಯಃ ಪನ್ನದೇಶೇ ಜಾತ ಆಕ್ರೀನಾಮಾ ಯಿಹೂದೀಯಲೋಕಃ ಪೌಲಸ್ತಂ ಸಾಕ್ಷಾತ್ ಪ್ರಾಪ್ಯ ತಯೋಃ ಸಮೀಪಮಿತವಾನ್ | 3 ತ್ ದೂಷ್ಯನಿರ್ಮಾಣಜೀವಿನೌ, ತಸ್ಮಾತ್ ಪರಸ್ಪರಮ್ ಏಕವೃತ್ತಿಕತ್ವಾತ್ ಸ ತಾಭ್ಯಾಂ ಸಹ ಉಷಿತ್ವಾ ತತ್ ಕರ್ಮಾಕರೋತ್ | 4 ಪೌಲಃ ಪ್ರತಿವಿಶ್ರಾಮವಾರಂ ಭಜನಭವನಂ ಗತ್ವಾ ವಿಚಾರಂ ಕೃತ್ವಾ ಯಿಹೂದೀಯಾನ್ ಅನ್ಯದೇಶೀಯಾಂಶ್ಚ ಪ್ರವೃತ್ತಿಂ ಗ್ರಾಹಿತವಾನ್ | 5 ಸೀಲತೀಮಥಿಯಯೋ ಮಾರ್ಕಿದನಿಯಾದೇಶಾತ್ ಸಮೇತಯೋಃ ಸತೋಃ ಪೌಲ ಉತ್ತಪ್ತಮನಾ ಭೂತ್ವಾ ಯೀಶುರೀಶ್ವರೇಣಾಭಿಷಿಕ್ತೋ ಭವತೀತಿ ಪ್ರಮಾಣಂ ಯಿಹೂದೀಯಾನಾಂ ಸಮೀಪೇ ಪ್ರಾದಾತ್ | 6 ಕಿನ್ತು ತೇ ಽತೀವ ವಿರೋಧಂ ವಿಧಾಯ ಪಾಷಣ್ಣೀಯಕಥಾಂ ಕಥಿತವನ್ನಸ್ತತಃ ಪೌಲೋ ವಸ್ತಂ ಧುನ್ವನ್ ಏತಾಂ ಕಥಾಂ ಕಥಿತವಾನ್, ಯುಷ್ಮಾಕಂ ಶೋಣಿತಪಾತಾಪರಾಧೋ ಯುಷ್ಮಾನ್ ಪ್ರತ್ಯೇವ ಭವತು, ತೇನಾಹಂ ನಿರಪರಾಧೋ ಽದ್ಯಾರಭ್ಯ ಭಿನ್ನದೇಶೀಯಾನಾಂ ಸಮೀಪಂ ಯಾಮಿ | 7 ಸ ತಸ್ಮಾತ್ ಪ್ರಸ್ಥಾಯ ಭಜನಭವನಸಮೀಪಸ್ಯ ಯುಸ್ತನಾಮ್ನಾ ಈಶ್ವರಭಕ್ತಸ್ಯ ಭಿನ್ನದೇಶೀಯಸ್ಯ ನಿವೇಶನಂ ಪ್ರಾವಿಶತ್ | 8 ತತಃ ಕ್ರೀಷ್ಣನಾಮಾ ಭಜನಭವನಾಧಿಪತಿಃ ಸಪರಿವಾರಃ ಪ್ರಭೌ ವ್ಯಶ್ವಸೀತ್, ಕರಿನ್ಧನಗರೀಯಾ ಬಹವೋ ಲೋಕಾಶ್ಚ ಸಮಾಕರ್ಣ್ಯ ವಿಶ್ವಸ್ಯ ಮಜ್ಜಿತಾ ಅಭವನ್ | 9 ಕ್ಷಣದಾಯಾಂ ಪ್ರಭುಃ ಪೌಲಂ ದರ್ಶನಂ ದತ್ವಾ ಭಾಷಿತವಾನ್, ಮಾ ಭೈಷೀಃ, ಮಾ ನಿರಸೀಃ ಕಥಾಂ ಪ್ರಚಾರಯ | 10 ಅಹಂ ತ್ವಯಾ ಸಾರ್ಧಮ್ ಆಸ ಹಿಂಸಾರ್ಥಂ ಕೋಪಿ ತ್ವಾಂ ಸ್ಪಷ್ಟುಂ ನ ಶಕ್ಯತಿ ನಗರೇಽಸ್ಮಿನ್ ಮದೀಯಾ ಲೋಕಾ ಬಹವ

ಆಸತೇ | 11 ತಸ್ಮಾತ್ ಪೌಲಸ್ತನ್ನಗರೇ ಪ್ರಾಯೇಣ ಸಾರ್ಧವತ್ಸರಪರ್ಯಂತಂ ಸಂಸ್ಥಾಯೇಶ್ವರಸ್ಯ ಕಥಾಮ್ ಉಪಾದಿಶತ್ | 12 ಗಾಲ್ಲಿಯನಾಮಾ ಕಪ್ಲಿನ್ ಆಖಾಯಾದೇಶಸ್ಯ ಪ್ರಾಡ್ವಿವಾಕಃ ಸಮಭವತ್, ತತೋ ಯಿಹೂದೀಯಾ ಏಕವಾಕ್ಯಾಃ ಸನ್ತಃ ಪೌಲಮ್ ಆಕ್ರಮ್ಯ ವಿಚಾರಸ್ಥಾನಂ ನೀತ್ವಾ 13 ಮಾನುಷ ಏಷ ವ್ಯವಸ್ಥಾಯ ವಿರುದ್ಧಮ್ ಈಶ್ವರಭಜನಂ ಕರ್ತುಂ ಲೋಕಾನ್ ಕುಪ್ರವೃತ್ತಿಂ ಗ್ರಾಹಯತೀತಿ ನಿವೇದಿತವನ್ತಃ | 14 ತತಃ ಪೌಲೇ ಪ್ರತ್ಯುತ್ತರಂ ದಾತುಮ್ ಉದ್ಯತೇ ಸತಿ ಗಾಲ್ಲಿಯಾ ಯಿಹೂದೀಯಾನ್ ವ್ಯಾಹರತ್, ಯದಿ ಕಸ್ಯಚಿತ್ ಅನ್ಯಾಯಸ್ಯ ವಾತಿಶಯದುಷ್ಟತಾಚರಣಸ್ಯ ವಿಚಾರೋಽಭವಿಷ್ಯತ್ ತರ್ಹಿ ಯುಷ್ಮಾಕಂ ಕಥಾ ಮಯಾ ಸಹನೀಯಾಭವಿಷ್ಯತ್ | 15 ಕಿನ್ನು ಯದಿ ಕೇವಲಂ ಕಥಾಯಾ ವಾ ನಾಮ್ನೋ ವಾ ಯುಷ್ಮಾಕಂ ವ್ಯವಸ್ಥಾಯಾ ವಿವಾದೋ ಭವತಿ ತರ್ಹಿ ತಸ್ಯ ವಿಚಾರಮಹಂ ನ ಕರಿಷ್ಯಾಮಿ, ಯೂಯಂ ತಸ್ಯ ಮೀಮಾಂಸಾಂ ಕುರುತ | 16 ತತಃ ಸ ತಾನ್ ವಿಚಾರಸ್ಥಾನಾದ್ ದೂರೀಕೃತವಾನ್ | 17 ತದಾ ಭಿನ್ನದೇಶೀಯಾಃ ಸೋಸ್ತಿನಿನಾಮಾನಂ ಭಜನಭವನಸ್ಯ ಪ್ರಧಾನಾಧಿಪತಿಂ ದೃಶ್ವಾ ವಿಚಾರಸ್ಥಾನಸ್ಯ ಸಮ್ಮುಖೇ ಪ್ರಾಹರನ್ ತಥಾಪಿ ಗಾಲ್ಲಿಯಾ ತೇಷು ಸರ್ವಕರ್ಮ್ಯುಸು ನ ಮನೋ ನೃದಧಾತ್ | 18 ಪೌಲಸ್ತತ್ರ ಪುನರ್ಬಹುದಿನಾನಿ ನೃವಸತ್, ತತೋ ಭ್ರಾತೃಗಣಾದ್ ವಿಸರ್ಜನಂ ಪ್ರಾಪ್ಯ ಕಿಞ್ಜನವ್ರತನಿಮಿತ್ತಂ ಕಿಂಕ್ರಿಯಾನಗರೇ ಶಿರೋ ಮುಣ್ಡಯಿತ್ವಾ ಪ್ರಿಸ್ತಿಲ್ಲಾಕ್ವಿಲಾಭ್ಯಾಂ ಸಹಿತೋ ಜಲಪಥೇನ ಸುರಿಯಾದೇಶಂ ಗತವಾನ್ | 19 ತತ ಇಫಿಷನಗರ ಉಪಸ್ಥಾಯ ತತ್ರ ತೌ ವಿಸೃಜ್ಯ ಸ್ವಯಂ ಭಜನಭವನಂ ಪ್ರವಿಶ್ಯ ಯಿಹೂದೀಯೈಃ ಸಹ ವಿಚಾರಿತವಾನ್ | 20 ತೇ ಸ್ವೈಃ ಸಾರ್ಧಂ ಪುನಃ ಕತಿಪಯದಿನಾನಿ ಸ್ಥಾತುಂ ತಂ ವ್ಯನಯನ್, ಸ ತದನುರರೀಕೃತ್ಯ ಕಥಾಮೇತಾಂ ಕಥಿತವಾನ್, 21 ಯಿರೂಶಲಮಿ ಆಗಾಮ್ಯತ್ಸಪಾಲನಾರ್ಥಂ ಮಯಾ ಗಮನೀಯಂ; ಪಶ್ಚಾದ್ ಈಶ್ವರೇಚ್ಛಾಯಾಂ ಜಾತಾಯಾಂ ಯುಷ್ಮಾಕಂ ಸಮೀಪಂ ಪ್ರತ್ಯಾಗಮಿಷ್ಯಾಮಿ | ತತಃ ಪರಂ ಸ ತೈರ್ವಿಫಸ್ಯಷ್ಟಃ ಸನ್ ಜಲಪಥೇನ ಇಫಿಷನಗರಾತ್ ಪ್ರಸ್ಥಿತವಾನ್ | 22 ತತಃ ಕೈಸರಿಯಾಮ್ ಉಪಸ್ಥಿತಃ ಸನ್ ನಗರಂ ಗತ್ವಾ ಸಮಾಜಂ ನಮಸ್ಕೃತ್ಯ ತಸ್ಮಾದ್ ಅನ್ವಿಯಖಿಯಾನಗರಂ ಪ್ರಸ್ಥಿತವಾನ್ | 23 ತತ್ರ ಕಿಯತ್ಕಾಲಂ ಯಾಪಯಿತ್ವಾ ತಸ್ಮಾತ್ ಪ್ರಸ್ಥಾಯ ಸರ್ವೇಷಾಂ ಶಿಷ್ಯಾಣಾಂ ಮನಾಂಸಿ ಸುಸ್ಥಿರಾಣಿ ಕೃತ್ವಾ ಕ್ರಮಶೋ ಗಲಾತಿಯಾಪುಗಿಯಾದೇಶಯೋ ಭೃಮಿತ್ವಾ ಗತವಾನ್ | 24 ತಸ್ಮಿನ್ನೇವ ಸಮಯೇ ಸಿಕಸ್ತರಿಯಾನಗರೇ ಜಾತ ಅಪಲ್ಲೋನಾಮಾ ಶಾಸ್ತ್ರವಿತ್ ಸುವಕ್ತಾ ಯಿಹೂದೀಯ ಏಕೋ ಜನ ಇಫಿಷನಗರಮ್ ಆಗತವಾನ್ | 25 ಸ ಶಿಕ್ಷಿತಪ್ರಭುಮಾಗೋರ್ ಮನಸೋದ್ಯೋಗೀ ಚ ಸನ್ ಯೋಹನೋ ಮಜ್ಜನಮಾತ್ರಂ ಜ್ಞಾತ್ವಾ ಯಥಾರ್ಥತಯಾ ಪ್ರಭೋಃ ಕಥಾಂ ಕಥಯನ್ ಸಮುಪಾದಿಶತ್ | 26 ಏಷ ಜನೋ ನಿಭೃಯತ್ಸೇನ ಭಜನಭವನೇ ಕಥಯಿತುಮ್ ಆರಬ್ಧವಾನ್, ತತಃ ಪ್ರಿಸ್ತಿಲ್ಲಾಕ್ವಿಲೌ ತಸ್ಮೋಪದೇಶಕಥಾಂ ನಿಶಮ್ಯ ತಂ ಸ್ವಯೋಃ ಸಮೀಪಮ್ ಅನೀಯ ಶುದ್ಧರೂಪೇಣೇಶ್ವರಸ್ಯ ಕಥಾಮ್ ಅಬೋಧಯತಾಮ್ | 27 ಪಶ್ಚಾತ್ ಸ ಆಖಾಯಾದೇಶಂ ಗನ್ತುಂ ಮತಿಂ ಕೃತವಾನ್, ತದಾ ತತ್ರತ್ಯಃ ಶಿಷ್ಯಗಣೋ ಯಥಾ ತಂ ಗೃಹ್ಣಾತಿ ತದರ್ಥಂ ಭ್ರಾತೃಗಣೇನ ಸಮಾಶ್ವಸ್ಯ ಪತ್ರೇ ಲಿಖಿತೇ ಸತಿ, ಅಪಲ್ಲಾಸ್ತತ್ರೋಪಸ್ಥಿತಃ ಸನ್ ಅನುಗ್ರಹೇಣ ಪ್ರತ್ಯಯಿನಾಂ ಬಹೂಪಕಾರಾನ್ ಅಕರೋತ್, 28 ಫಲತೋ ಯೀಶುರಭಿಷಿಕ್ತಸ್ಮಾತೇತಿ ಶಾಸ್ತ್ರಪ್ರಮಾಣಂ ದತ್ತಾ ಪ್ರಕಾಶರೂಪೇಣ ಪ್ರತಿಪನ್ನಂ ಕೃತ್ವಾ ಯಿಹೂದೀಯಾನ್ ನಿರುತ್ತರಾನ್ ಕೃತವಾನ್ |

19 ಕರಿನ್ಯನಗರ ಅಪಲ್ಲಸಃ ಸ್ಥಿತಿಕಾಲೇ ಪೌಲ ಉತ್ತರಪ್ರದೇಶೈರಾಗಚ್ಛನ್ ಇಫಿಷನಗರಮ್ ಉಪಸ್ಥಿತವಾನ್ | ತತ್ರ ಕತಿಪಯಶಿಷ್ಯಾನ್ ಸಾಕ್ಷತ್ ಪ್ರಾಪ್ಯ ತಾನ್ ಅಪ್ಪೃಚ್ಛತ್, 2 ಯೂಯಂ ವಿಶ್ವಸ್ಯ ಪವಿತ್ರಮಾತ್ಮಾಂ ಪ್ರಾಪ್ತಾ ನ ವಾ? ತತಸ್ತೇ ಪ್ರತ್ಯವದನ್ ಪವಿತ್ರ ಅತ್ಯಾ ದೀಯತೇ ಇತ್ಯಸ್ಮಾಭಿಃ ಶ್ರುತಮಪಿ ನಹಿ | 3 ತದಾ ಸಾವದತ್ ತರ್ಹಿ ಯೂಯಂ ಕೇನ ಮಜ್ಜಿತಾ ಅಭವತ? ತೇಕಥಯನ್ ಯೋಹನೋ ಮಜ್ಜನೇನ | 4 ತದಾ ಪೌಲ ಉಕ್ತವಾನ್ ಇತಃ ಪರಂ ಯ ಉಪಸ್ಥಾಸ್ಯತಿ ತಸ್ಮಿನ್ ಅರ್ಥತ ಯೀಶುಖ್ರೀಷ್ಟೇ ವಿಶ್ವಸಿತವ್ಯಮಿತ್ಯುಕ್ತ್ವಾ ಯೋಹನ್ ಮನಃಪರಿವರ್ತನಸೂಚಕೇನ ಮಜ್ಜನೇನ ಜಲೇ ಲೋಕಾನ್ ಅಮಜ್ಜಯತ್ | 5 ತಾದೃಶೀಂ ಕಥಾಂ ಶ್ರುತ್ವಾ ತೇ ಪ್ರಭೋ ಯೀಶುಖ್ರೀಷ್ಟಸ್ಯ ನಾಮ್ನಾ ಮಜ್ಜಿತಾ ಅಭವನ್ | 6 ತತಃ ಪೌಲೇನ ತೇಷಾಂ ಗಾತ್ರೇಷು ಕರೇಽರ್ಪಿತೇ ತೇಷಾಮುಪರಿ ಪವಿತ್ರ ಅತ್ಯಾಪರೂಢವಾನ್, ತಸ್ಮಾತ್ ತೇ ನಾನಾದೇಶೀಯಾ ಭಾಷಾ ಭವಿಷ್ಯತ್ಕಥಾಶ್ಚ ಕಥಿತವನ್ತಃ | 7 ತೇ ಪ್ರಾಯೇಣ ದ್ವಾದಶಜನಾ ಆಸನ್ | 8 ಪೌಲೋ ಭಜನಭವನಂ ಗತ್ವಾ ಪ್ರಾಯೇಣ ಮಾಸತ್ರಯಮ್ ಈಶ್ವರಸ್ಯ ರಾಜ್ಯಸ್ಯ ವಿಚಾರಂ ಕೃತ್ವಾ ಲೋಕಾನ್ ಪ್ರವರ್ತ್ಯ ಸಾಹಸೇನ ಕಥಾಮಕಥಯತ್ | 9 ಕಿನ್ನು ಕರಿನಾನ್ತಃಕರಣತ್ವಾತ್ ಕಿಯನ್ತೋ ಜನಾ ನ ವಿಶ್ವಸ್ಯ ಸರ್ವೇಷಾಂ ಸಮಕ್ಷಮ್ ಏತತ್ಪದಸ್ಯ ನಿನ್ದಾಂ ಕರ್ತುಂ ಪ್ರವೃತ್ತಾಃ, ಅತಃ ಪೌಲಸ್ತೇಷಾಂ ಸಮೀಪಾತ್ ಪ್ರಸ್ಥಾಯ ಶಿಷ್ಯಗಣಂ ಪೃಥಕ್ಕೃತ್ವಾ ಪ್ರತ್ಯಹಂ ತುರಾನ್ವನಾಮ್ನಃ ಕಸ್ಯಚಿತ್ ಜನಸ್ಯ ಪಾರಶಾಲಾಯಾಂ ವಿಚಾರಂ ಕೃತವಾನ್ | 10 ಇತ್ಥಂ ವತ್ಸರದ್ವಯಂ ಗತಂ ತಸ್ಮಾದ್ ಆಶಿಯಾದೇಶನಿವಾಸಿನಃ ಸರ್ವೇ ಯಿಹೂದೀಯಾ ಅನ್ಯದೇಶೀಯಲೋಕಾಶ್ಚ ಪ್ರಭೋ ಯೀಶೋಃ ಕಥಾಮ್

ಅಶ್ರಿಷನ್ | 11 ಪೌಲೇನ ಚ ಈಶ್ವರ ಏತಾದೃಶಾನ್ಯದ್ಭುತಾನಿ ಕರ್ಮಾಣಿ ಕೃತವಾನ್ | 12 ಯತ್ ಪರಿಧೇಯೇ ಗಾತ್ರಮಾರ್ಜನವಸ್ತ್ರೇ
ವಾ ತಸ್ಯ ದೇಹಾತ್ ಪೀಡಿತಲೋಕಾನಾಮ್ ಸಮೀಪಮ್ ಆನೀತೇ ತೇ ನಿರಾಮಯಾ ಜಾತಾ ಅಪವಿತ್ರಾ ಭೂತಾಶ್ಚ ತೇಭ್ಯೋ
ಬಹಿರ್ಗತವನ್ತಃ | 13 ತದಾ ದೇಶಾಟನಕಾರಿಣಃ ಕಿಯನ್ನೋ ಯಿಹೂದೀಯಾ ಭೂತಾಪಸಾರಿಣೋ ಭೂತಗ್ರಸ್ತನೋಕಾನಾಂ
ಸನ್ನಿಧೌ ಪ್ರಭೇ ಯೀಶೋರ್ ನಾರ್ಮ ಜಪ್ತಾ ವಾಕ್ಯಮಿದಮ್ ಅವದನ್, ಯಸ್ಯ ಕಥಾಂ ಪೌಲಃ ಪ್ರಚಾರಯತಿ ತಸ್ಯ ಯೀಶೋ
ನಾರ್ಮಾ ಯುಷ್ಮಾನ್ ಆಜ್ಞಾಪಯಾಮಃ | 14 ಸ್ವಿವನಾಮೋ ಯಿಹೂದೀಯಾನಾಂ ಪ್ರಧಾನಯಾಜಕಸ್ಯ ಸಪ್ರಭಿಃ ಪುತ್ರೈಸ್ತಥಾ
ಕೃತೇ ಸತಿ 15 ಕಶ್ಚಿದ್ ಅಪವಿತೋ ಭೂತಃ ಪ್ರತ್ಯುದಿತವಾನ್, ಯೀಶುಂ ಜಾನಾಮಿ ಪೌಲಃ ಪರಿಚಿನೋಮಿ ಕಿನ್ನು ಕೇ ಯೂಯಂ?
16 ಇತ್ಯುಕ್ತ್ವಾ ಸೋಪವಿತ್ರಭೂತಗ್ರಸ್ತೋ ಮನುಷ್ಯೋ ಲಮ್ಪುಂ ಕೃತ್ವಾ ತೇಷಾಮುಪರಿ ಪತಿತ್ವಾ ಬಲೇನ ತಾನ್ ಜಿತವಾನ್,
ತಸ್ಮಾತ್ತೇ ನಗ್ಯಾಃ ಕ್ಷತಾಜ್ಞಾಶ್ಚ ಸನ್ನಸ್ತಾಡ್ ಗೇಹಾತ್ ಪಲಾಯನ್ | 17 ಸಾ ವಾಗ್ ಇಫಿಷನಗರನಿವಾಸಿನಸಂ ಸರ್ವೇಷಾಂ
ಯಿಹೂದೀಯಾನಾಂ ಭಿನ್ನದೇಶೀಯಾನಾಂ ಲೋಕಾನಾಂ ಶ್ರವೋಗೋಚರೀಭೂತಾಃ; ತತಃ ಸರ್ವೇ ಭಯಂ ಗತಾಃ ಪ್ರಭೋ
ಯೀಶೋರ್ ನಾರ್ಮೋ ಯಶೋ ಽವರ್ಧತ | 18 ಯೇಷಾಮನೇಕೇಷಾಂ ಲೋಕಾನಾಂ ಪ್ರತೀತಿರಜಾಯತ ತ ಆಗತ್ಯ ಸ್ತ್ರೀಃ
ಕೃತಾಃ ಕ್ರಿಯಾಃ ಪ್ರಕಾಶರೂಪೇಣಾಜ್ಞೇಕೃತವನ್ತಃ | 19 ಬಹವೋ ಮಾಯಾಕರ್ಮಕಾರಿಣಃ ಸ್ವಸ್ತಗ್ರನ್ಥಾನ್ ಆನೀಯ ರಾಶೀಕೃತ್ಯ
ಸರ್ವೇಷಾಂ ಸಮಕ್ಷಮ್ ಅದಾಹಯನ್, ತತೋ ಗಣನಾಂ ಕೃತ್ವಾಬುದ್ಧ್ಯನ್ತ ಪೃಥ್ವಿಯುತರೂಪಮುದ್ರಾಮೂಲ್ಯಪುಸ್ತಕಾನಿ
ದಗ್ಧಾನಿ | 20 ಇತ್ಥಂ ಪ್ರಭೋಃ ಕಥಾ ಸರ್ವದೇಶಂ ವ್ಯಾಪ್ಯ ಪ್ರಬಲಾ ಜಾತಾ | 21 ಸರ್ವೇಷ್ವೇತೇಷು ಕರ್ಮಸು ಸಮ್ನೇಷು ಸತ್ತು
ಪೌಲೋ ಮಾಕಿದನಿಯಾಖಾಯಾದೇಶಾಭ್ಯಾಂ ಯಿರೂಶಾಲಮಂ ಗನ್ತುಂ ಮತಿಂ ಕೃತ್ವಾ ಕಥಿತವಾನ್ ತತ್ಸಾಂ ನ ಯಾತ್ರಾಯಾಂ
ಕೃತಾಯಾಂ ಸತ್ಯಾಂ ಮಯಾ ರೋಮಾನಗರಂ ದ್ರಷ್ಟವ್ಯಂ | 22 ಸ್ನಾನುಗತಲೋಕಾನಾಂ ತೀಮಥಿಯೇರಾಸ್ತೌ ದ್ವೌ ಜನೌ
ಮಾಕಿದನಿಯಾದೇಶಂ ಪ್ರತಿ ಪ್ರಹಿತ್ಯ ಸ್ವಯಮ್ ಆಶಿಯಾದೇಶೇ ಕತಿಪಯದಿನಾನಿ ಸ್ಥಿತವಾನ್ | 23 ಕಿನ್ನು ತಸ್ಮಿನ್ ಸಮಯೇ
ಮತೇಽಸ್ಮಿನ್ ಕಲಹೋ ಜಾತಃ | 24 ತತ್ಪಾರಣಮಿದಂ, ಅರ್ತ್ರಿಮೀದೇವ್ಯಾ ರೂಪಮನ್ನಿರಮ್ಯಾಣೇನ ಸರ್ವೇಷಾಂ ಶಿಲ್ಪಿನಾಂ
ಯಥೇಷ್ಟಲಾಭಮ್ ಅಜನಯತ್ ಯೋ ದೀಮೀತ್ರಿಯನಾಮಾ ನಾಡೀನ್ದಮಃ | 25 ಸ ತಾನ್ ತತ್ಕರ್ಮಜೀವಿನಃ ಸರ್ವಲೋಕಾಂಶ್ಚ
ಸಮಾಹೂಯ ಭಾಷಿತವಾನ್ ಹೇ ಮಹೇಚ್ಛಾ ಏತೇನ ಮನ್ನಿರಮ್ಯಾಣೇನಾಸ್ತಾಕಂ ಜೀವಿಕಾ ಭವತಿ, ಏತದ್ ಯೂಯಂ ವಿತ್ಯಃ
26 ಕಿನ್ನು ಹಸ್ತನಿರ್ಮಿತೇಶ್ವರಾ ಈಶ್ವರಾ ನಹಿ ಪೌಲನಾಮ್ನಾ ಕೇನಚಿಜ್ಜನೇನ ಕಥಾಮಿಮಾಂ ವ್ಯಾಹೃತ್ಯ ಕೇವಲೇಫಿಷನಗರೇ
ನಹಿ ಪ್ರಾಯೇಣ ಸರ್ವಸ್ಮಿನ್ ಆಶಿಯಾದೇಶೇ ಪ್ರವೃತ್ತಿಂ ಗ್ರಾಹಯಿತ್ವಾ ಬಹುಲೋಕಾನಾಂ ಶೇಮುಷೀ ಪರಾವರ್ತಿತಾ,
ಏತದ್ ಯುಷ್ಮಾಭಿ ದ್ಯೌಶ್ಚತೇ ಶ್ರೂಯತೇ ಚ | 27 ತೇನಾಸ್ತಾಕಂ ವಾಣಿಜ್ಯಸ್ಯ ಸರ್ವಥಾ ಹಾನೇಃ ಸಮ್ಯವನಂ ಕೇವಲಮಿತಿ
ನಹಿ, ಆಶಿಯಾದೇಶಸ್ಯೈರ್ವಾ ಸರ್ವಜಗತ್ಸ್ಥೋ ಲೋಕೈಃ ಪೂಜ್ಯಾ ಯಾರ್ತಿಮೀ ಮಹಾದೇವೀ ತಸ್ಯಾ ಮನ್ನಿರಮ್ಯಾವಜ್ಞಾನಸ್ಯ
ತಸ್ಯಾ ಏಶ್ವರ್ಯಸ್ಯ ನಾಶಸ್ಯ ಚ ಸಮ್ಯಾವನಾ ವಿದ್ಯತೇ | 28 ಏತಾದೃಶೀಂ ಕಥಾಂ ಶ್ರುತ್ವಾ ತೇ ಮಹಾಕ್ರೋಧಾನ್ವಿತಾಃ ಸನ್ನ
ಉಚ್ಚೈಃಕಾರಂ ಕಥಿತವನ್ತ ಇಫಿಷೀಯಾನಾಮ್ ಅರ್ತ್ರಿಮೀ ದೇವೀ ಮಹತೀ ಭವತಿ | 29 ತತಃ ಸರ್ವನಗರಂ ಕಲಹೇನ
ಪರಿಪೂರ್ಣಮಭವತ್, ತತಃ ಪರಂ ತೇ ಮಾಕಿದನೀಯಾಗಾಯಾರಿಸ್ತಾರ್ಬನಾಮಾನೌ ಪೌಲಸ್ಯ ದ್ವೌ ಸಹಚರೌ ಧೃತ್ವೈಕಚಿತ್ತಾ
ರಜ್ಞಭೂಮಿಂ ಜವೇನ ಧಾವಿತವನ್ತಃ | 30 ತತಃ ಪೌಲೋ ಲೋಕಾನಾಂ ಸನ್ನಿಧಿಂ ಯಾತುಮ್ ಉದ್ಯತವಾನ್ ಕಿನ್ನು ಶಿಷ್ಯಗಣಸ್ತಂ
ವಾರಿತವಾನ್ | 31 ಪೌಲಸ್ಯತೀಯಾ ಆಶಿಯಾದೇಶಸ್ಯಾಃ ಕತಿಪಯಾಃ ಪ್ರಧಾನಲೋಕಾಸ್ತಸ್ಯ ಸಮೀಪಂ ನರಮೇಕಂ ಪ್ರೇಷ್ಯ ತ್ವಂ
ರಜ್ಞಭೂಮಿಂ ಮಾಗಾ ಇತಿ ನ್ಯವೇದಯನ್ | 32 ತತೋ ನಾನಾಲೋಕಾನಾಂ ನಾನಾಕಥಾಕಥನಾತ್ ಸಭಾ ವ್ಯಾಕುಲಾ ಜಾತಾ
ಕಿಂ ಕಾರಣಾದ್ ಏತಾವತೀ ಜನತಾಭವತ್ ಏತದ್ ಅಧಿಕೈ ಲೋಕೈರ್ ನಾರ್ಜಾಯಿ | 33 ತತಃ ಪರಂ ಜನತಾಮಧ್ಯಾಡ್
ಯಿಹೂದೀಯೈರ್ಬಹಿಷ್ಕೃತಃ ಸಿಕನ್ದರೋ ಹಸ್ತೇನ ಸಜ್ಜೇತಂ ಕೃತ್ವಾ ಲೋಕೇಭ್ಯ ಉತ್ತರಂ ದಾತುಮುದ್ಯತವಾನ್, 34 ಕಿನ್ನು
ಸ ಯಿಹೂದೀಯಲೋಕ ಇತಿ ನಿಶ್ಚಿತೇ ಸತಿ ಇಫಿಷೀಯಾನಾಮ್ ಅರ್ತ್ರಿಮೀ ದೇವೀ ಮಹತೀತಿ ವಾಕ್ಯಂ ಪ್ರಾಯೇಣ ಪಞ್ಚ
ದಣ್ಣಾನ್ ಯಾವದ್ ಏಕಸ್ವರೇಣ ಲೋಕನಿವಹ್ಯಃ ಪ್ರೋಕ್ತಂ | 35 ತತೋ ನಗರಾಧಿಪತಿಸ್ತಾನ್ ಸ್ಥಿರಾನ್ ಕೃತ್ವಾ ಕಥಿತವಾನ್ ಹೇ
ಇಫಿಷಾಯಾಃ ಸರ್ವೇ ಲೋಕಾ ಅಕರ್ಣಯತ, ಅರ್ತ್ರಿಮೀಮಹಾದೇವ್ಯಾ ಮಹಾದೇವಾತ್ ಪತಿತಾಯಾಸ್ತತ್ಪ್ರತಿಮಾಯಾಶ್ಚ
ಪೂಜನಮ ಇಫಿಷನಗರಸ್ಯಾಃ ಸರ್ವೇ ಲೋಕಾಃ ಕುರ್ವನ್ತಿ, ಏತತ್ ಕೇ ನ ಜಾನನ್ತಿ? 36 ತಸ್ಮಾದ್ ಏತತ್ಪ್ರತಿಕೂಲಂ ಕೇಪಿ
ಕಥಯಿತುಂ ನ ಶಕ್ನುವನ್ತಿ, ಇತಿ ಜ್ಞಾತ್ವಾ ಯುಷ್ಮಾಭಿಃ ಸುಸ್ಥಿರತ್ವೇನ ಸ್ಥಾತವ್ಯಮ್ ಅವಿವಿಚ್ಯ ಕಿಮಪಿ ಕರ್ಮ್ ನ ಕರ್ತವ್ಯಃ | 37
ಯಾನ್ ಏತಾನ್ ಮನುಷ್ಯಾನ್ ಯೂಯಮತ್ರ ಸಮಾನಯತ ತೇ ಮನ್ನಿರದ್ರವ್ಯಾಪಹಾರಕಾ ಯುಷ್ಮಾಕಂ ದೇವ್ಯಾ ನಿನ್ಯಕಾಶ್ಚ ನ
ಭವನ್ತಿ | 38 ಯದಿ ಕಞ್ಚನ ಪ್ರತಿ ದೀಮೀತ್ರಿಯಸ್ಯ ತಸ್ಯ ಸಹಾಯಾನಾಂ ಕಾಚಿದ್ ಆಪತ್ತಿರ್ವಿದ್ಯತೇ ತರ್ಹಿ ಪ್ರತಿನಿಧಿಲೋಕಾ

ವಿಚಾರಸ್ಥಾನಙ್ಗು ಸನ್ನಿ, ತೇ ತತ್ ಸ್ಥಾನಂ ಗತ್ವಾ ಉತ್ತರಪ್ರತ್ಯುತ್ತರೇ ಕುರ್ವನ್ತು | 39 ಕಿನ್ನು ಯುಷ್ಮಾಕಂ ಕಾಚಿದಪರಾ ಕಥಾ ಯದಿ ತಿಷ್ಠತಿ ತರ್ಹಿ ನಿಯಮಿತಾಯಾಂ ಸಭಾಯಾಂ ತಸ್ಯಾ ನಿಷ್ಪತ್ತಿ ಭವವಿಷ್ಠತಿ | 40 ಕಿನ್ನೇತಸ್ಯ ವಿರೋಧಸ್ಯೋತ್ತರಂ ಯೇನ ದಾತುಂ ಶಕ್ಯಮ್ ಏತಾದೃಶಸ್ಯ ಕಸ್ಯಚಿತ್ ಕಾರಣಸ್ಯಾಭಾವಾದ್ ಅದೃತನಘಟನಾಹೇತೋ ರಾಜದ್ರೋಹಿಣಾಮಿವಾಸ್ಮಾಕಮ್ ಅಭಿಯೋಗೋ ಭವಿಷ್ಯತೀತಿ ಶಬ್ದಾ ವಿದ್ಯತೇ | 41 ಇತಿ ಕಥಯಿತ್ವಾ ಸ ಸಭಾಸ್ಥಲೋಕಾನ್ ವಿಸೃಷ್ಟವಾನ್ |

20 ಇತ್ಥಂ ಕಲಹೇ ನಿವೃತ್ತೇ ಸತಿ ಪೌಲಃ ಶಿಷ್ಯಗಣಮ್ ಆಹೂಯ ವಿಸರ್ಜನಂ ಪ್ರಾಪ್ಯ ಮಾಕಿದನಿಯಾದೇಶಂ ಪ್ರಸ್ಥಿತವಾನ್ | 2 ತೇನ ಸ್ಥಾನೇನ ಗಚ್ಛನ್ ತದ್ವೇಶೀಯಾನ್ ಶಿಷ್ಯಾನ್ ಬಹೂಪದಿಶ್ಯ ಯೂನಾನೀಯದೇಶಮ್ ಉಪಸ್ಥಿತವಾನ್ | 3 ತತ್ರ ಮಾಸತ್ರಯಂ ಸ್ಥಿತ್ವಾ ತಸ್ಮಾತ್ ಸುರಿಯಾದೇಶಂ ಯಾತುಮ್ ಉದ್ಯತಃ, ಕಿನ್ನು ಯಿಹೂದೀಯಾಸ್ತಂ ಹನ್ನುಂ ಗುಪ್ತಾ ಅತಿಷ್ಠನ್ ತಸ್ಮಾತ್ ಸ ಪುನರಪಿ ಮಾಕಿದನಿಯಾಮಾರ್ಗೇಣ ಪ್ರತ್ಯಾಗನ್ನುಂ ಮತಿಂ ಕೃತವಾನ್ | 4 ಬಿರಯಾನಗರೀಯಸೋಪಾತ್ರಃ ಧಿಷಲನೀಕೀಯಾರಿಸ್ತಾಭ್ಯಾಸಿಕುನ್ಯಾದ್ ಬರ್ಯೋನಗರೀಯಗಾಯತೀಮಧಿಯೌ ಅಶಿಯಾದೇಶೀಯತುಖಿಕತ್ರಫಿಮೌ ಚ ತೇನ ಸಾರ್ಧಂ ಅಶಿಯಾದೇಶಂ ಯಾವದ್ ಗತವನ್ತಃ | 5 ಏತೇ ಸರ್ವೇಃ 5ಗ್ರಸರಾಃ ಸನ್ನೋ 5ಸ್ಮಾನ್ ಅಪೇಕ್ಷ್ಯ ತ್ರೋಯಾನಗರೇ ಸ್ಥಿತವನ್ತಃ | 6 ಕಿಣ್ವಶೂನ್ಯಪೂಪೋತ್ಸವದಿನೇ ಚ ಗತೇ ಸತಿ ವಯಂ ಫಿಲಿಪೀನಗರಾತ್ ತೋಯಪಥೇನ ಗತ್ವಾ ಪಙ್ಗುಭಿ ದಿನ್ಯೈಸ್ತ್ರೋಯಾನಗರಮ್ ಉಪಸ್ಥಾಯ ತತ್ರ ಸಪ್ತದಿನಾನ್ಯವಾತಿಷ್ಯಾಮ | 7 ಸಪ್ತಾಹಸ್ಯ ಪ್ರಥಮದಿನೇ ಪೂಪಾನ್ ಭಂಕ್ತು ಶಿಷ್ಯೇಷು ಮಿಲಿತೇಷು ಪೌಲಃ ಪರದಿನೇ ತಸ್ಮಾತ್ ಪ್ರಸ್ಥಾತುಮ್ ಉದ್ಯತಃ ಸನ್ ತದಕ್ಷಿ ಪ್ರಾಯೇಣ ಕ್ಷಪಾಯಾ ಯಾಮದ್ವಯಂ ಯಾವತ್ ಶಿಷ್ಯೇಭ್ಯೋ ಧರ್ಮಕಥಾಮ್ ಅಕಥಯತ್ | 8 ಉಪರಿಸ್ಥೇ ಯಸ್ಮಿನ್ ಪ್ರಕೋಷ್ಠೇ ಸಭಾಂ ಕೃತ್ವಾಸನ್ ತತ್ರ ಬಹವಃ ಪ್ರದೀಪಾಃ ಪ್ರಾಜ್ವಲನ್ | 9 ಉತುಖನಾಮಾ ಕಶ್ಚನ ಯುವಾ ಚ ವಾತಾಯನ ಉಪವಿಶನ್ ಘೋರತರನಿದ್ರಾಗ್ರಸ್ತ್ರೋ 5ಭೂತ್ ತದಾ ಪೌಲೇನ ಬಹುಕ್ಷಣಂ ಕಥಾಯಾಂ ಪ್ರಚಾರಿತಾಯಾಂ ನಿದ್ರಾಮಗ್ನಃ ಸ ತಸ್ಮಾದ್ ಉಪರಿಸ್ಥತ್ತೋಯಪ್ರಕೋಷ್ಠಾದ್ ಅಪತತ್, ತತೋ ಲೋಕಾಸ್ತಂ ಮೃತಕಲ್ಪಂ ಧೃತ್ಯೋದತೋಲಯನ್ | 10 ತತಃ ಪೌಲೋಽವರುಕ್ಯ ತಸ್ಯ ಗಾತ್ರೇ ಪತಿತ್ವಾ ತಂ ಕ್ರೋಡೇ ನಿಧಾಯ ಕಥಿತವಾನ್, ಯೂಯಂ ವ್ಯಾಕುಲಾ ಮಾ ಭೂತ ನಾಯಂ ಪ್ರಾಣೈ ವಿಫಯುಕ್ತಃ | 11 ಪಶ್ಚಾತ್ ಸ ಪುನಶ್ಲೋಪರಿ ಗತ್ವಾ ಪೂಪಾನ್ ಭಂಕ್ತ್ವಾ ಪ್ರಭಾತಂ ಯಾವತ್ ಕಥೋಪಕಥನೇ ಕೃತ್ವಾ ಪ್ರಸ್ಥಿತವಾನ್ | 12 ತೇ ಚ ತಂ ಜೀವನ್ತಂ ಯುವಾನಂ ಗೃಹೀತ್ವಾ ಗತ್ವಾ ಪರಮಾಪ್ಯಾಯಿತಾ ಜಾತಾಃ | 13 ಅನನ್ತರಂ ವಯಂ ಪೋತೇನಾಗ್ರಸರಾ ಭೂತ್ವಾಸ್ತನಗರಮ್ ಉತ್ತೀರ್ಯ್ ಪೌಲಂ ಗ್ರಹೀತುಂ ಮತಿಮ್ ಅಕುರ್ಮ ಯತಃ ಸ ತತ್ರ ಪದ್ಭ್ಯಾಂ ವ್ರಜಿತುಂ ಮತಿಂ ಕೃತ್ವೇತಿ ನಿರೂಪಿತವಾನ್ | 14 ತಸ್ಮಾತ್ ತತ್ರಾಸ್ತಾಭಿಃ ಸಾರ್ಧಂ ತಸ್ಮಿನ್ ಮಿಲಿತೇ ಸತಿ ವಯಂ ತಂ ನೀತ್ವಾ ಮಿತುಲೀನ್ಯುಪದ್ವೀಪಂ ಪ್ರಾಪ್ತವನ್ತಃ | 15 ತಸ್ಮಾತ್ ಪೋತಂ ಮೋಚಯಿತ್ವಾ ಪರೇಽಹನಿ ಖೀಯೋಪದ್ವೀಪಸ್ಯ ಸಮ್ಖಂ ಲಭ್ಯವನ್ತಸ್ತಸ್ಮಾದ್ ಏಕೇನಾಹ್ನಾ ಸಾಮೋಪದ್ವೀಪಂ ಗತ್ವಾ ಪೋತಂ ಲಾಗಯಿತ್ವಾ ತೋಗುಲ್ಲಿಯೇ ಸ್ಥಿತ್ವಾ ಪರಸ್ಮಿನ್ ದಿವಸೇ ಮಿಲೀತನಗರಮ್ ಉಪಾತಿಷ್ಯಾಮ | 16 ಯತಃ ಪೌಲ ಅಶಿಯಾದೇಶೇ ಕಾಲಂ ಯಾಪಯಿತುಮ್ ನಾಭಿಲಷನ್ ಇಫಿಷನಗರಂ ತ್ಯಕ್ತ್ವಾ ಯಾತುಂ ಮನ್ತ್ರಣಾಂ ಸ್ಥಿರೀಕೃತವಾನ್; ಯಸ್ಮಾದ್ ಯದಿ ಸಾಧ್ಯಂ ಭವತಿ ತರ್ಹಿ ನಿಸ್ಕಾರೋತ್ಸವಸ್ಯ ಪಙ್ಗುಶತ್ವಮದಿನೇ ಸ ಯಿರೂಶಾಲಮ್ಯುಪಸ್ಥಾತುಂ ಮತಿಂ ಕೃತವಾನ್ | 17 ಪೌಲೋ ಮಿಲೀತಾದ್ ಇಫಿಷಂ ಪ್ರತಿ ಲೋಕಂ ಪ್ರಹಿತೃ ಸಮಾಜಸ್ಯ ಪ್ರಾಚೀನಾನ್ ಆಹೂಯಾನೀತವಾನ್ | 18 ತೇಷು ತಸ್ಯ ಸಮೀಪಮ್ ಉಪಸ್ಥಿತೇಷು ಸ ತೇಭ್ಯ ಇವಾಂ ಕಥಾಂ ಕಥಿತವಾನ್, ಅಹಮ್ ಅಶಿಯಾದೇಶೇ ಪ್ರಥಮಾಗಮನಮ್ ಅರಭ್ಯಾದ್ಯ ಯಾವದ್ ಯುಷ್ಮಾಕಂ ಸನ್ನಿಧೌ ಸ್ಥಿತ್ವಾ ಸರ್ವಸಮಯೇ ಯಥಾಚರಿತವಾನ್ ತದ್ ಯೂಯಂ ಜಾನೀಥ; 19 ಫಲತಃ ಸರ್ವಥಾ ನಮಮನಾಃ ಸನ್ ಬಹುಶ್ರುಪಾತೇನ ಯಿಹುದೀಯಾನಾಮ್ ಕುಮನ್ತ್ರಣಾಜಾತನಾನಾಪರೀಕ್ಷಾಭಿಃ ಪ್ರಭೋಃ ಸೇವಾಮಕರವಂ | 20 ಕಾಮಪಿ ಹಿತಕಥಾಂ ನ ಗೋಪಾಯಿತವಾನ್ ತಾಂ ಪ್ರಚಾರ್ಯ್ ಸಪ್ರಕಾಶಂ ಗೃಹೇ ಗೃಹೇ ಸಮುಪದಿಶ್ಯೇಶ್ಚರಂ ಪ್ರತಿ ಮನಃ ಪರಾವರ್ತನೀಯಂ ಪ್ರಭೌ ಯೀಶುಖ್ರೀಷ್ಟೇ ವಿಶ್ವಸನೀಯಂ 21 ಯಿಹೂದೀಯಾನಾಮ್ ಅನ್ಯದೇಶೀಯಲೋಕಾನಾಙ್ಗು ಸಮೀಪ ಏತಾದೃಶಂ ಸಾಕ್ಷ್ಯಂ ದದಾಮಿ | 22 ಪಶ್ಯತ ಸಾಮೃತಮ್ ಆತ್ಮನಾಕೃಷ್ಣಃ ಸನ್ ಯಿರೂಶಾಲಮ್ಯುಗರೇ ಯಾತ್ರಾಂ ಕರೋಮಿ, ತತ್ರ ಮಾಮೃತಿ ಯದ್ಯದ್ ಘಟಿಷ್ಯತೇ ತಾನ್ಯಕಂ ನ ಜಾನಾಮಿ; 23 ಕಿನ್ನು ಮಯಾ ಬನ್ಧನಂ ಕ್ಲೇಶಶ್ಚ ಭೋಕ್ತವ್ಯ ಇತಿ ಪವಿತ್ರ ಆತ್ಮಾ ನಗರೇ ನಗರೇ ಪ್ರಮಾಣಂ ದದಾಮಿ | 24 ತಥಾಪಿ ತಂ ಕ್ಲೇಶಮಹಂ ತ್ಯಜಾಯ ನ ಮನ್ಯೇ; ಈಶ್ವರಸ್ಯಾನುಗ್ರಹವಿಷಯಕಸ್ಯ ಸುಸಂವಾದಸ್ಯ ಪ್ರಮಾಣಂ ದಾತುಂ, ಪ್ರಭೋ ಯೀಶೋಃ ಸಕಾಶಾದ ಯಸ್ಯಾಃ ಸೇವಾಯಾಃ ಭಾರಂ ಪ್ರಾಪ್ತವಂ ತಾಂ ಸೇವಾಂ ಸಾಧಯಿತುಂ ಸಾನನ್ದಂ ಸ್ವಮಾರ್ಗಂ ಸಮಾಪಯಿತುಙ್ಗು ನಿಜಪ್ರಾಣಾನಪಿ ಪ್ರಿಯಾನ್ ನ ಮನ್ಯೇ | 25 ಅಧುನಾ ಪಶ್ಯತ

ಯೇಷಾಂ ಸಮೀಪೇಽಹಮ್ ಈಶ್ವರೀಯರಾಜ್ಯಸ್ಯ ಸುಸಂವಾದಂ ಪ್ರಚಾರ್ಯುಃ ಭ್ರಮಣಂ ಕೃತವಾನ್ ಏತಾದೃಶಾ ಯೂಯಂ ಮಮ ವದನಂ ಪುನ ದ್ವಷ್ಟುಂ ನ ಪ್ರಾಪ್ಸ್ಯಥ ಏತದಪ್ಯಹಂ ಜಾನಾಮಿ | 26 ಯುಷ್ಮಭ್ಯಮ್ ಅಹಮ್ ಈಶ್ವರಸ್ಯ ಸರ್ವಾನ್ ಆದೇಶಾನ್ ಪ್ರಕಾಶಯಿತುಂ ನ ನ್ಯವರ್ತೇ | 27 ಅಹಂ ಸರ್ವೇಷಾಂ ಲೋಕಾನಾಂ ರಕ್ತಪಾತದೋಷಾದ್ ಯನ್ನಿದೋಷ ಆಸೇ ತಸ್ಯಾದ್ಯ ಯುಷ್ಮಾನ್ ಸಾಕ್ಷಿಣಃ ಕರೋಮಿ | 28 ಯೂಯಂ ಸ್ತೇಷು ತಥಾ ಯಸ್ಯ ವ್ರಜಸ್ಯಾದ್ಯಕ್ಷನ್ ಆತ್ಮಾ ಯುಷ್ಮಾನ್ ವಿಧಾಯ ನ್ಯಯುಜ್ಞ್ ತತ್ಸರ್ವಸ್ಮಿನ್ ಸಾವಧಾನಾ ಭವತ, ಯ ಸಮಾಜಞ್ ಪ್ರಭು ನಿಜರಕ್ತಮೂಲೈನ ಕ್ರೀತವಾನ ತಮ್ ಅವತ, 29 ಯತೋ ಮಯಾ ಗಮನೇ ಕೃತಏವ ದುರ್ಜಯಾ ವ್ಯಕಾ ಯುಷ್ಮಾಕಂ ಮದ್ಯಂ ಪ್ರವಿಶ್ಯ ವ್ರಜಂ ಪ್ರತಿ ನಿರ್ದಯತಾಮ್ ಆಚರಿಷ್ಯನ್ತಿ, 30 ಯುಷ್ಮಾಕಮೇವ ಮಧ್ಯಾದಪಿ ಲೋಕಾ ಉತ್ಥಾಯ ಶಿಷ್ಯಗಣಮ್ ಅಪಹಂತುಂ ವಿಪರೀತಮ್ ಉಪದೇಕ್ಷನ್ತಿತ್ಯಹಂ ಜಾನಾಮಿ | 31 ಇತಿ ಹೇತೋರ್ ಯೂರ್ಯಂ ಸಚ್ಚಿತ್ತನ್ಯಾಃ ಸನ್ನಿಷ್ಠತ, ಅಹಞ್ ಸಾಶ್ರುಪಾತಃ ಸನ್ ವತ್ಸರತ್ರಯಂ ಯಾವದ್ ದಿವಾನಿಶಂ ಪ್ರತಿಜನಂ ಬೋಧಯಿತುಂ ನ ನ್ಯವರ್ತೇ ತದಪಿ ಸ್ಮರತ | 32 ಇದಾನೀಂ ಹೇ ಭ್ರಾತರೋ ಯುಷ್ಮಾಕಂ ನಿಷ್ಕಾಂ ಜನಯಿತುಂ ಪವಿತ್ರೀಕೃತಲೋಕಾನಾಂ ಮಧ್ಯೇಽಧಿಕಾರಞ್ ದಾತುಂ ಸಮರ್ಥೋ ಯ ಈಶ್ವರಸ್ಯಾನುಗ್ರಹಸ್ಯ ಯೋ ವಾದಶ್ಚ ತಯೋರಭಯೋ ಯುಷ್ಮಾನ್ ಸಮಾರ್ಪಯಮ್ | 33 ಕಸ್ಯಾಪಿ ಸ್ವರ್ಣಂ ರೂಪ್ಯಂ ವಸ್ತ್ರಂ ವಾ ಪ್ರತಿ ಮಯಾ ಲೋಭೋ ನ ಕೃತಃ | 34 ಕಿನ್ತು ಮಮ ಮತ್ಸಹಚರಲೋಕಾನಾಞ್ಚವಶ್ಯಕವ್ಯಯಾಯ ಮದೀಯಮಿದಂ ಕರದ್ವಯಮ್ ಅಶ್ರಾಮ್ಯದ್ ಏತದ್ ಯೂಯಂ ಜಾನೀಥ | 35 ಅನೇನ ಪ್ರಕಾರೇಣ ಗೃಹಣದ್ ದಾನಂ ಭದ್ರಮಿತಿ ಯದ್ವಾಕ್ಯಂ ಪ್ರಭು ಯೀರ್ಶುಃ ಕಥಿತವಾನ್ ತತ್ ಸ್ಮತ್ಪುಂ ದರಿದ್ರಲೋಕಾನಾಮುಪಕಾರಾರ್ಥಂ ಶ್ರಮಂ ಕರ್ತುಞ್ ಯುಷ್ಮಾಕಮ್ ಉಚಿತಮ್ ಏತತ್ಸರ್ವಂ ಯುಷ್ಮಾನಹಮ್ ಉಪದಿಷ್ಯವಾನ್ | 36 ಏತಾಂ ಕಥಾಂ ಕಥಯಿತ್ವಾ ಸ ಜಾನುನೀ ಪಾತಯಿತ್ವಾ ಸರ್ವೈಃ ಸಹ ಪ್ರಾರ್ಥಯತ | 37 ತೇನ ತೇ ಕೃಪ್ತನ್ತಃ 38 ಪುನ ಮಮ ಮುಖಂ ನ ದೃಕ್ಷ್ಯಥ ವಿಶೇಷತ ಏಷಾ ಯಾ ಕಥಾ ತೇನಾಕಥಿ ತತ್ಕಾರಣಾತ್ ಶೋಕಂ ವಿಲಾಪಞ್ ಕೃತ್ವಾ ಕಣ್ಣಂ ದೃತ್ವಾ ಚುಮ್ಪಿತವನ್ತಃ | ಪಶ್ಚಾತ್ ತೇ ತಂ ಪೋತಂ ನೀತವನ್ತಃ |

21 ತೈರ್ವಿಫಲಸ್ಯಾಃ ಸನ್ನೋ ವಯಂ ಪೋತಂ ಬಾಹಯಿತ್ವಾ ಋಜುಮಾರ್ಗೇಣ ಕೋಷಮ್ ಉಪದ್ವೀಪಮ್ ಆಗತ್ಯ ಪರೇಽಹನಿ ರೋದಿಯೋಪದ್ವೀಪಮ್ ಆಗಚ್ಛಾಮ ತತಸ್ಸ್ಮಾತ್ ಪಾತಾರಾಯಾಮ್ ಉಪಾತಿಷ್ಠಾಮ | 2 ತತ್ರ ಪೈನೀಕಿಯಾದೇಶಗಾಮಿನಮ್ ಪೋತಮೇಕಂ ಪ್ರಾಪ್ಯ ತಮಾರುಹ್ಯ ಗತವನ್ತಃ | 3 ಕುಪ್ರೋಪದ್ವೀಪಂ ದೃಷ್ಟ್ವಾ ತಂ ಸವ್ಯದಿತಿ ಸ್ಥಾಪಯಿತ್ವಾ ಸುರಿಯಾದೇಶಂ ಗತ್ವಾ ಪೋತಸ್ಯದ್ರವ್ಯಾಣ್ಯವರೋಹಯಿತುಂ ಸೋರನಗರೇ ಲಾಗಿತವನ್ತಃ | 4 ತತ್ರ ಶಿಷ್ಯಗಣಸ್ಯ ಸಾಕ್ಷಾತ್ಕರಣಾಯ ವಯಂ ತತ್ರ ಸಪ್ತದಿನಾನಿ ಸ್ಥಿತವನ್ತಃ ಪಶ್ಚಾತ್ತೇ ಪವಿತ್ರೇಣಾತ್ಮನಾ ಪೌಲಂ ವ್ಯಾಹರನ್ ತ್ವಂ ಯಿರೂಶಾಲಮ್ನಗರಂ ಮಾ ಗಮಃ | 5 ತತಸ್ತೇಷು ಸಪ್ತಸು ದಿನೇಷು ಯಾಪಿತೇಷು ಸತ್ತು ವಯಂ ತಸ್ಮಾತ್ ಸ್ಥಾನಾತ್ ನಿಜವತ್ಕನಾ ಗತವನ್ತಃ, ತಸ್ಮಾತ್ ತೇ ಸಬಾಲವೃದ್ಧವನಿತಾ ಅಸ್ಮಾಭಿಃ ಸಹ ನಗರಸ್ಯ ಪರಿಸರಪರ್ಯುತ್ಸವಮ್ ಆಗತಾಃ ಪಶ್ಚಾದ್ಯಯಂ ಜಲಧಿತಟೇ ಜಾನುಪಾತಂ ಪ್ರಾರ್ಥಯಾಮಹಿ | 6 ತತಃ ಪರಸ್ಪರಂ ವಿಸ್ತೃಷ್ಣಾಃ ಸನ್ನೋ ವಯಂ ಪೋತಂ ಗತಾಸ್ತೇ ತು ಸ್ವಸ್ವಗೃಹಂ ಪ್ರತ್ಯಾಗತವನ್ತಃ | 7 ವಯಂ ಸೋರನಗರಾತ್ ನಾವಾ ಪ್ರಸ್ಥಾಯ ತಲಿಮಾಯಿನಗರಮ್ ಉಪಾತಿಷ್ಠಾಮ ತತ್ರಾಸ್ಮಾಕಂ ಸಮುದ್ರೀಯಮಾರ್ಗಸ್ಯಾನೋಽಭವತ್ ತತ್ರ ಭ್ರಾತೃಗಣಂ ನಮಸ್ಕೃತ್ಯ ದಿನಮೇಕಂ ತೈಃ ಸಾರ್ಧಮ್ ಉಷತವನ್ತಃ | 8 ಪರೇಽಹನಿ ಪೌಲಸ್ತಸ್ಯ ಸಜ್ಜಿನೋ ವಯಞ್ಚ ಪ್ರತಿಷ್ಠಮಾನಾಃ ಕೈಸರಿಯಾನಗರಮ್ ಆಗತ್ಯ ಸುಸಂವಾದಪ್ರಚಾರಕಾನಾಂ ಸಪ್ತಜನಾನಾಂ ಫಿಲಿಪನಾಮ್ ಏಕಸ್ಯ ಗೃಹಂ ಪ್ರವಿಶ್ಯಾವತಿಷ್ಠಾಮ | 9 ತಸ್ಯ ಚತಸ್ರೋ ದುಹಿತರೋಽನೂಥಾ ಭವಿಷ್ಯದ್ವಾದಿನ್ಯ ಆಸನ್ | 10 ತತ್ರಾಸ್ಮಾಸು ಬಹುದಿನಾನಿ ಪ್ರೋಷಿತೇಷು ಯಿಹೂದೀಯದೇಶಾದ್ ಆಗತ್ಯಾಗಾಬನಾಮಾ ಭವಿಷ್ಯದ್ವಾದೀ ಸಮುಪಸ್ಥಿತವಾನ್ | 11 ಸೋಸ್ಮಾಕಂ ಸಮೀಪಮೇತ್ಯ ಪೌಲಸ್ತ ಕಟಿಬನ್ಧನಂ ಗೃಹೀತ್ವಾನಿಜಹಸ್ತಾಪಾದಾನ್ ಬದ್ಧ್ವಾ ಭಾಷಿತವಾನ್ ಯಸ್ಯೇರಂ ಕಟಿಬನ್ಧನಂ ತಂ ಯಿಹೂದೀಯಲೋಕಾ ಯಿರೂಶಾಲಮನಗರ ಇತ್ಥಂ ಬದ್ಧ್ವಾ ಭಿನ್ನದೇಶೀಯಾನಾಂ ಕರೇಷು ಸಮರ್ಪಯಿಷ್ಯನ್ತೀತಿ ವಾಕ್ಯಂ ಪವಿತ್ರ ಆತ್ಮಾ ಕಥಯತಿ | 12 ಏತಾದ್ಯಶೀಂ ಕಥಾಂ ಶ್ರುತ್ವಾ ವಯಂ ತನ್ನಗರವಾಸಿನೋ ಭ್ರಾತರಶ್ಚ ಯಿರೂಶಾಲಮಂ ನ ಯಾತುಂ ಪೌಲಂ ವ್ಯನಯಾಮಹಿ; 13 ಕಿನ್ತು ಸ ಪ್ರತ್ಯಾವಾದೀತ್, ಯೂಯಂ ಕಿಂ ಕುರುಥ? ಕಿಂ ಕೃಪ್ತನೇನ ಮಮಾನ್ತಃಕರಣಂ ವಿವೀರ್ಣಂ ಕರಿಷ್ಯಥ? ಪ್ರಭೋ ಯೀರ್ಶೋರ್ ನಾರ್ವೋ ನಿಮಿತ್ತಂ ಯಿರೂಶಾಲಮಿ ಬದ್ಧೋ ಭವಿತುಂ ಕೇವಲ ತನ್ಯ ಪ್ರಾಣಾನ್ ದಾತುಮಪಿ ಸಸಚ್ಚೋಸ್ಮಿ | 14 ತೇನಾಸ್ಮಾಕಂ ಕಥಾಯಾಮ್ ಅಗೃಹೀತಾಯಾಮ್ ಈಶ್ವರಸ್ಯ ಯಥೇಚ್ಛಾ ತಥೈವ ಭವತಿತ್ಯುಕ್ತ್ವಾ ವಯಂ ನಿರಸ್ಯಾಮ | 15 ಪರೇಽಹನಿ ಪಾರ್ಥೇಯದ್ರವ್ಯಾಣಿ ಗೃಹೀತ್ವಾ ಯಿರೂಶಾಲಮಂ ಪ್ರತಿ

ಯಾತ್ರಾಮ್ ಅಕುರ್ಮ್ | 16 ತತಃ ಕೈಸರಿಯಾನಗರನಿವಾಸಿನಃ ಕತಿಪಯಾಃ ಶಿಷ್ಯಾ ಅಸ್ಮಾಭಿಃ ಸಾರ್ಧಮ್ ಇತ್ಯಾ ಕೃಪ್ರಿಯೇನ ಮ್ನಾಸನ್ನಾಮ್ನಾ ಯೇನ ಪ್ರಾಚೀನಶಿಷ್ಯೇನ ಸಾರ್ಧಮ್ ಅಸ್ಮಾಭಿ ವರ್ಸವ್ಯಂ ತಸ್ಯ ಸಮೀಪಮ್ ಅಸ್ಮಾನ್ ನೀತವನ್ತಃ | 17 ಅಸ್ಮಾಸು ಯಿರೂಶಾಲಮ್ಯುಪಸ್ಥಿತೇಷು ತತ್ರಸ್ತಭ್ರಾತೃಗಣೋಽಸ್ಮಾನ್ ಆಹ್ಲಾದೇನ ಗೃಹೀತವಾನ್ | 18 ಪರಸ್ಮಿನ್ ದಿವಸೇ ಪೌರ್ಲೋಽಸ್ಮಾಭಿಃ ಸಹ ಯಾಕೂಯೋ ಗೃಹಂ ಪ್ರವಿಷ್ಟೇ ಲೋಕಪ್ರಾಚೀನಾಃ ಸರ್ವೇ ತತ್ರ ಪರಿಷದಿ ಸಂಸ್ಥಿತಾಃ | 19 ಅನನ್ತರಂ ಸ ತಾನ್ ನತ್ಯಾ ಸ್ವೀಯಪ್ರಚಾರಣೇನ ಭಿನ್ನದೇಶೀಯಾನ್ ಪ್ರತೀಶ್ಚರೋ ಯಾನಿ ಕರ್ಮಾಣಿ ಸಾಧಿತವಾನ್ ತದೀಯಾಂ ಕಥಾಮ್ ಅನುಕ್ರಮಾತ್ ಕಥಿತವಾನ್ | 20 ಇತಿ ಶ್ರುತ್ವಾ ತೇ ಪ್ರಭುಂ ಧನ್ಯಂ ಪ್ರೋಚ್ಯ ವಾಕ್ಯಮಿದಮ್ ಅಭಾಷನ್, ಹೇ ಭ್ರಾತ ಯಿಹೂದೀಯಾನಾಂ ಮಧ್ಯೇ ಬಹುಸಹಸ್ರಾಣಿ ಲೋಕಾ ವಿಶ್ವಾಸಿನ ಆಸತೇ ಕಿನ್ಯು ತೇ ಸರ್ವೇ ವ್ಯವಸ್ಥಾಮತಾಚಾರಿಣ ಏತತ್ ಪ್ರತ್ಯಕ್ಷಂ ಪಶ್ಯಸಿ | 21 ಶಿಶೂನಾಂ ತ್ವಕ್ಷೇದನಾದ್ಯಾಚರಣಂ ಪ್ರತಿಷಿದ್ಯ ತ್ವಂ ಭಿನ್ನದೇಶಿನಿವಾಸಿನೋ ಯಿಹೂದೀಯಲೋಕಾನ್ ಮೂಸಾವಾಕ್ಯಮ್ ಅಶ್ರದ್ಧಾತಮ್ ಉಪದಿಶಸೀತಿ ತೈಃ ಶ್ರುತಮಸ್ತಿ | 22 ತ್ವಮತ್ರಾಗತೋಽಸೀತಿ ವಾರ್ತಾಂ ಸಮಾಕರ್ಣ್ಯ ಜನನಿವಹೋ ಮಿಲಿತ್ವಾಪಶ್ಯಮೇವಾಗಮಿಷ್ಯತಿ; ಅತಃ ಏವ ಕಿಂ ಕರಣೀಯಮ್? ಅತ್ರ ವಯಂ ಮನ್ತ್ರಯಿತ್ವಾ ಸಮುಪಾಯಂ ತ್ವಾಂ ವದಾಮಸ್ತಂ ತ್ವಮಾಚರ | 23 ವ್ರತಂ ಕರ್ತುಂ ಕೃತಸಜ್ಜಲ್ನಾ ಯೇಽಸ್ಮಾಂಕ ಚಿತ್ತಾರೋ ಮಾನವಾಃ ಸನ್ತಿ | 24 ತಾನ್ ಗೃಹೀತ್ವಾ ತೈಃ ಸಹಿತಃ ಸ್ವಂ ಶುಚಿಂ ಕುರು ತಥಾ ತೇಷಾಂ ಶಿರೋಮುಣ್ಣಿನೇ ಯೋ ವ್ಯಯೋ ಭವತಿ ತಂ ತ್ವಂ ದೇಹಿ | ತಥಾ ಕೃತೇ ತ್ವದೀಯಾಚಾರೇ ಯಾ ಜನಶ್ರುತಿ ಜಾಯತೇ ಸಾಲೀಕಾ ಕಿನ್ಯು ತ್ವಂ ವಿಧಿಂ ಪಾಲಯನ್ ವ್ಯವಸ್ಥಾನುಸಾರೇಣೇವಾಚರಸೀತಿ ತೇ ಭೋತಸ್ತನ್ | 25 ಭಿನ್ನದೇಶೀಯಾನಾಂ ವಿಶ್ವಾಸಿಲೋಕಾನಾಂ ನಿಕಟೇ ವಯಂ ಪತ್ರಂ ಲಿಖಿತ್ವೇತ್ಯಂ ಸ್ಥಿರೀಕೃತವನ್ತಃ, ದೇವಪ್ರಸಾದಭೋಜನಂ ರಕ್ತಂ ಗಲಪೀಡನಮಾರಿತಪ್ರಾಣಿಭೋಜನಂ ವೃದ್ಧಿಚಾರಶ್ಚೈತೇಭ್ಯಃ ಸ್ವರಕ್ಷಣವ್ಯತಿರೇಕೇಣ ತೇಷಾಮನ್ಯವಿಧಿಪಾಲನಂ ಕರಣೀಯಂ ನ | 26 ತತಃ ಪೌಲಸ್ತಾನ್ ಮಾನುಷಾನಾದಾಯ ಪರಸ್ಮಿನ್ ದಿವಸೇ ತೈಃ ಸಹ ಶುಚಿ ಭೂಮಿತ್ವಾ ಮನ್ದಿರಂ ಗತ್ವಾ ಶೌಚಕರ್ಮಣೋ ದಿನೇಷು ಸಮೂರ್ಣೇಷು ತೇಷಾಮ್ ಏಕೈಕಾರ್ಥಂ ನೈವೇದ್ಯಾದ್ಯುತ್ಕರ್ಗೋ ಭವಿಷ್ಯತೀತಿ ಜ್ಞಾಪಿತವಾನ್ | 27 ತೇಷು ಸಪ್ತಸು ದಿನೇಷು ಸಮಾಪ್ತಕಲ್ಪೇಷು ಆಶಿಯಾದೇಶಿನಿವಾಸಿನೋ ಯಿಹೂದೀಯಾಸ್ತಂ ಮಧ್ಯೇಮನ್ದಿರಂ ವಿಲೋಕ್ಯ ಜನನಿವಹಸ್ಯ ಮನಃಸು ಕುಪ್ರವೃತ್ತಿಂ ಜನಯಿತ್ವಾ ತಂ ಧೃತ್ವಾ 28 ಪ್ರೋಚ್ಛೈಃ ಪ್ರಾವೋಚನ್, ಹೇ ಇಸ್ರಾಯೇಲ್ಲೋಕಾಃ ಸರ್ವೇ ಸಾಹಾಯ್ಯಂ ಕುರುತ | ಯೋ ಮನುಜ ಏತೇಷಾಂ ಲೋಕಾನಾಂ ಮೂಸಾವ್ಯವಸ್ಥಾಯಾ ಏತಸ್ಯ ಸ್ಥಾನಸ್ಯಾಪಿ ವಿಪರೀತಂ ಸರ್ವತ್ರ ಸರ್ವಾನ್ ಶಿಕ್ಷಯತಿ ಸ ಏಷಃ; ವಿಶೇಷತಃ ಸ ಭಿನ್ನದೇಶೀಯಲೋಕಾನ್ ಮನ್ದಿರಮ್ ಆನೀಯ ಪವಿತ್ರಸ್ಥಾನಮೇತದ್ ಅಪವಿತ್ರಮಕರೋತ್ | 29 ಪೂರ್ವಂ ತೇ ಮಧ್ಯೇನಗರಮ್ ಇಭಿಷನಗರೀಯಂ ತ್ರಪಿಮಂ ಪೌಲೇನ ಸಹಿತಂ ದೃಷ್ಟವನ್ತ ಏತಸ್ಮಾತ್ ಪೌಲಸ್ತಂ ಮನ್ದಿರಮಧ್ಯಮ್ ಆನಯದ್ ಇತ್ಯನ್ವಮಿಮತ | 30 ಅತಃ ಏವ ಸರ್ವಸ್ಮಿನ್ ನಗರೇ ಕಲಹೋತ್ಪನ್ನತ್ವಾತ್ ಧಾವನ್ನೋ ಲೋಕಾ ಆಗತ್ಯ ಪೌಲಂ ಧೃತ್ವಾ ಮನ್ದಿರಸ್ಯ ಬಹಿರಾಕೃಷ್ಟಾನಯನ್ ತತ್ಕ್ಷಣಾದ್ ದ್ವಾರಾಣಿ ಸರ್ವಾಣಿ ಚ ರುದ್ಧಾನ್ | 31 ತೇಷು ತಂ ಹನ್ತುಮುದ್ಯತೇಷು ಯಿರೂಶಾಲಮ್ಯಗರೇ ಮಹಾನುಪದ್ರವೋ ಜಾತ ಇತಿ ವಾರ್ತಾಯಾಂ ಸಹಸ್ರಸೇನಾಪತೇಃ ಕರ್ಣಗೋಚರೀಭೂತಾಯಾಂ ಸತ್ಯಾಂ ಸ ತತ್ಕ್ಷಣಾತ್ ಸೈನ್ಯಾನಿ ಸೇನಾಪತಿಗಣೃ ಗೃಹೀತ್ವಾ ಜವೇನಾಗತವಾನ್ | 32 ತತೋ ಲೋಕಾಃ ಸೇನಾಗಣೇನ ಸಹ ಸಹಸ್ರಸೇನಾಪತಿಮ್ ಆಗಚ್ಛಂತಂ ದೃಷ್ಟ್ವಾ ಪೌಲತಾಡನಾತೋ ನ್ಯವರ್ತನ್ತ | 33 ಸ ಸಹಸ್ರಸೇನಾಪತಿಃ ಸನ್ನಿಧಾವಾಗಮ್ಯ ಪೌಲಂ ಧೃತ್ವಾ ಶ್ರುಜ್ಜಲದ್ವಯೇನ ಬದ್ಧಮ್ ಆದಿಶ್ಯ ತಾನ್ ಪೃಷ್ಟವಾನ್ ಏಷ ಕಃ? ಕಿಂ ಕರ್ಮ ಚಾಯಂ ಕೃತವಾನ್? 34 ತತೋ ಜನಸಮೂಹಸ್ಯ ಕಶ್ಚಿದ್ ಏಕಪ್ರಕಾರಂ ಕಶ್ಚಿದ್ ಅನ್ಯಪ್ರಕಾರಂ ವಾಕ್ಯಮ್ ಅರೌತ್ ಸ ತತ್ರ ಸತ್ಯಂ ಜ್ಞಾತುಮ್ ಕಲಹಕಾರಣಾದ್ ಅಶಕ್ತಃ ಸನ್ ತಂ ದುರ್ಗಂ ನೇತುಮ್ ಆಜ್ಞಾಪಯತ್ | 35 ತೇಷು ಸೋಪಾನಸ್ಯೋಪರಿ ಪ್ರಾಪ್ತೇಷು ಲೋಕಾನಾಂ ಸಾಹಸಕಾರಣಾತ್ ಸೇನಾಗಣಃ ಪೌಲಮುತ್ಕ್ರೋಲ್ಯ ನೀತವಾನ್ | 36 ತತಃ ಸರ್ವೇ ಲೋಕಾಃ ಪಶ್ಚಾದ್ಭಾಗಮಿಃ ಸನ್ತ ಏನಂ ದುರೀಕುರುತೇತಿ ವಾಕ್ಯಮ್ ಉಚ್ಛ್ರೀರವದನ್ | 37 ಪೌಲಸ್ಯ ದುರ್ಗಾನಯನಸಮಯೇ ಸ ತಸ್ಮೈ ಸಹಸ್ರಸೇನಾಪತಯೇ ಕಥಿತವಾನ್, ಭವತಃ ಪುರಸ್ತಾತ್ ಕಥಾಂ ಕಥಯಿತುಂ ಕಿಮ್ ಅನುಮನ್ಯತೇ? ಸ ತಮಪ್ಯಚ್ಛತ್ ತ್ವಂ ಕಿಂ ಯೂನಾನೀಯಾಂ ಭಾಷಾಂ ಜಾನಾಸಿ? 38 ಯೋ ಮಿಸರೀಯೋ ಜನಃ ಪೂರ್ವಂ ವಿರೋಧಂ ಕೃತ್ವಾ ಚಿತ್ತಾರಿ ಸಹಸ್ರಾಣಿ ಘಾತಕಾನ್ ಸಜ್ಜಿನಃ ಕೃತ್ವಾ ವಿಪಿನಂ ಗತವಾನ್ ತ್ವಂ ಕಿಂ ಸಏವ ನ ಭವಸಿ? 39 ತದಾ ಪೌಲೋಽಕಥಯತ್ ಅಹಂ ಕಿಲಿಕಿಯಾದೇಶಸ್ಯ ತಾರ್ಪನಗರೀಯೋ ಯಿಹೂದೀಯೋ, ನಾಹಂ ಸಾಮಾನ್ಯನಗರೀಯೋ ಮಾನವಃ; ಅತಃ ಏವ ವಿನಯೇಽಹಂ ಲಾಕಾನಾಂ ಸಮಕ್ಷಂ ಕಥಾಂ ಕಥಯಿತುಂ ಮಾಮನುಜಾನೀಷ್ಯ | 40 ತೇನಾನುಜ್ಞಾತಃ ಪೌಲಃ ಸೋಪಾನೋಪರಿ ತಿಷ್ಠನ್ ಹಸ್ಯೇನೇಚ್ಛಿತಂ ಕೃತವಾನ್, ತಸ್ಮಾತ್ ಸರ್ವೇ ಸುಸ್ಥಿರಾ ಅಭವನ್ | ತದಾ ಪೌಲ ಇಬ್ರೀಯಭಾಷಯಾ ಕಥಯಿತುಮ್ ಆರಭತ,

22 ಹೇ ಪಿತ್ತಗಣಾ ಹೇ ಭ್ರಾತೃಗಣಾಃ, ಇದಾನೀಂ ಮಮ ನಿವೇದನೇ ಸಮವದತ್ತ | 2 ತದಾ ಸ ಇಬ್ರೀಯಭಾಷಯಾ ಕಥಾಂ ಕಥಯತೀತಿ ಶ್ರುತ್ವಾ ಸರ್ವೇ ಲೋಕಾ ಅತೀವ ನಿಃಶಬ್ದಾ ಸನ್ನೋಽತಿಷ್ಠನ್ | 3 ಪಶ್ಚಾತ್ ಸೋಽಕಥಯದ್ ಅಹಂ ಯಿಹೂದೀಯ ಇತಿ ನಿಶ್ಚಯಃ ಕಿಲೀಕಿಯಾದೇಶಸ್ಯ ತಾರ್ಷನಗರಂ ಮಮ ಜನ್ಮಭೂಮಿಃ, ಏತನ್ನಗರೀಯಸ್ಯ ಗಮಿಲೀಯೇಲನಾಮ್ನೋಽಧ್ಯಾಪಕಸ್ಯ ಶಿಷ್ಯೋ ಭೂತ್ವಾ ಪೂರ್ವಪುರುಷಾಣಾಂ ವಿಧಿವ್ಯವಸ್ಥಾನುಸಾರೇಣ ಸಮ್ಪೂರ್ಣರೂಪೇಣ ಶಿಕ್ಷಿತೋಽಭವಮ್ ಇದಾನೀನ್ನನಾ ಯೂಯಂ ಯಾದೃಶಾ ಭವಥ ತಾದೃಶೋಽಹಮಪೀಶ್ವರಸೇವಾಯಾಮ್ ಉದ್ಯೋಗೀ ಜಾತಃ | 4 ಮತಮೇತದ್ ದ್ವಿಷ್ಟ್ವಾ ತದ್ರಾಹಿನಾರೀಪುರುಷಾನ್ ಕಾರಾಯಾಂ ಬದ್ಧ್ವಾ ತೇಷಾಂ ಪ್ರಾಣನಾಶಪರ್ಯಂತಾಂ ವಿಪಕ್ಷತಾಮ್ ಅಕರವಮ್ | 5 ಮಹಾಯಾಜಕಃ ಸಭಾಸದಃ ಪ್ರಾಚೀನಲೋಕಾಶ್ಚ ಮಮೈತಸ್ಯಾಃ ಕಥಾಯಾಃ ಪ್ರಮಾಣಂ ದಾತುಂ ಶಕ್ಯವನ್ಯಿ, ಯಸ್ಮಾತ್ ತೇಷಾಂ ಸಮೀಪಾದ್ ದಮ್ಬೇಷಕನಗರನಿವಾಸಿಭ್ರಾತೃಗಣಾರ್ಥಮ್ ಅಜ್ಞಾಪತಾಣಿ ಗೃಹೀತ್ವಾ ಯೇ ತತ್ರ ಸ್ಥಿತಾಸ್ತಾನ್ ದಣ್ಡಯಿತುಂ ಯಿರೂಶಾಲಮಮ್ ಆನಯನಾರ್ಥಂ ದಮ್ಬೇಷಕನಗರಂ ಗತೋಸ್ಮಿ | 6 ಕಿನ್ನು ಗಚ್ಛನ್ ತನ್ನಗರಸ್ಯ ಸಮೀಪಂ ಪ್ರಾಪ್ತವಾನ್ ತದಾ ದ್ವಿತೀಯಪ್ರಹರವೇಲಾಯಾಂ ಸತ್ಯಾಮ್ ಅಕಸ್ಮಾತ್ ಗಗಣಾನ್ನಿರ್ಗತ್ಯ ಮಹತೀ ದೀಪ್ತಿ ಮ್ ಮಮ ಚತುರ್ದಶಿ ಪ್ರಕಾಶಿತವತೀ | 7 ತತೋ ಮಯಿ ಭೂಮೌ ಪತಿತೇ ಸತಿ, ಹೇ ಶೌಲ ಹೇ ಶೌಲ ಕುತೋ ಮಾಂ ತಾಡಯಸಿ? ಮಾಮೃತಿ ಭಾಷಿತ ಏತಾದೃಶ ಏಕೋ ರವೋಪಿ ಮಯಾ ಶ್ರುತಃ | 8 ತದಾಹಂ ಪ್ರತ್ಯವದಂ, ಹೇ ಪ್ರಭೇ ಕೋ ಭವಾನ್? ತತಃ ಸೋಽವಾದೀತ್ ಯಂ ತ್ವಂ ತಾಡಯಸಿ ಸ ನಾಸರತೀಯೋ ಯೀಶುರಹಂ | 9 ಮಮ ಸಚ್ಛಿನೋ ಲೋಕಾಸ್ತಾಂ ದೀಪ್ತಿಂ ದೃಷ್ಟ್ವಾ ಭಿಯಂ ಪ್ರಾಪ್ತಾಃ, ಕಿನ್ನು ಮಾಮೃತ್ಯುದಿತಂ ತದ್ವಾಕ್ಯಂ ತೇ ನಾಬುದ್ಯನ್ | 10 ತತಃ ಪರಂ ಪೃಷ್ಠವಾನಹಂ, ಹೇ ಪ್ರಭೋ ಮಯಾ ಕಿಂ ಕರ್ತವ್ಯಂ? ತತಃ ಪ್ರಭುರಕಥಯತ್, ಉತ್ಥಾಯ ದಮ್ಬೇಷಕನಗರಂ ಯಾಹಿ ತ್ವಯಾ ಯದ್ಯತ್ ಕರ್ತವ್ಯಂ ನಿರೂಪಿತಮಾಸ್ಮೇ ತತ್ ತತ್ರ ತ್ವಂ ಜ್ಞಾಪಯಿಷ್ಯಸೇ | 11 ಅನನ್ತರಂ ತಸ್ಯಾಃ ಖರತರದೀಪ್ತೇಃ ಕಾರಣಾತ್ ಕಿಮಪಿ ನ ದೃಷ್ಟ್ವಾ ಸಚ್ಛಿಗಣೇನ ಧೃತಹಸ್ಯಃ ಸನ್ ದಮ್ಬೇಷಕನಗರಂ ವ್ರಜಿತವಾನ್ | 12 ತನ್ನಗರನಿವಾಸಿನಾಂ ಸರ್ವೇಷಾಂ ಯಿಹೂದೀಯಾನಾಂ ಮಾನ್ಯೋ ವ್ಯವಸ್ಥಾನುಸಾರೇಣ ಭಕ್ತಶ್ಚ ಹನಾನೀಯನಾಮಾ ಮಾನವ ಏಕೋ 13 ಮಮ ಸನ್ನಿಧಿಮ್ ಏತ್ಯ ತಿಷ್ಠನ್ ಅಕಥಯತ್, ಹೇ ಭ್ರಾತಃ ಶೌಲ ಸುದೃಷ್ಟಿ ಭವ ತಸ್ಮಿನ್ ದಣ್ಣೇಽಹಂ ಸಮ್ಯಕ್ ತಂ ದೃಷ್ಟ್ವಾನ್ | 14 ತತಃ ಸ ಮಹ್ಯಂ ಕಥಿತವಾನ್ ಯಥಾ ತ್ವಮ್ ಈಶ್ವರಸ್ಯಾಭಿಪ್ರಾಯಂ ವೇದ್ವಿ ತಸ್ಯ ಶುದ್ಧಸತ್ತ್ವಜನಸ್ಯ ದರ್ಶನಂ ಪ್ರಾಪ್ಯ ತಸ್ಯ ಶ್ರೀಮುಖಸ್ಯ ವಾಕ್ಯಂ ಶೃಣೋಷಿ ತನ್ನಿಮಿತ್ತಮ್ ಅಸ್ಮಾಕಂ ಪೂರ್ವಪುರುಷಾಣಾಮ್ ಈಶ್ವರಸ್ತಾಂ ಮನೋನೀತಂ ಕೃತವಾನ್ | 15 ಯತೋ ಯದ್ಯದ್ ಅದ್ರಾಕ್ಷೀರಶೌಚಶ್ಚ ಸರ್ವೇಷಾಂ ಮಾನವಾನಾಂ ಸಮೀಪೇ ತ್ವಂ ತೇಷಾಂ ಸಾಕ್ಷೀ ಭವಿಷ್ಯಸಿ | 16 ಅತಃ ಏವ ಕುತೋ ವಿಲಮ್ಬಸೇ? ಪ್ರಭೋ ನಾರ್ಮಾ ಪ್ರಾರ್ಥ್ಯ ನಿಜಪಾಪಪ್ರಕ್ಷಾಲನಾರ್ಥಂ ಮಜ್ಜನಾಯ ಸಮುತ್ತಿಷ್ಠ | 17 ತತಃ ಪರಂ ಯಿರೂಶಾಲಮ್ನಗರಂ ಪ್ರತ್ಯಾಗತ್ಯ ಮನ್ನಿರೇಽಹಮ್ ಏಕದಾ ಪ್ರಾರ್ಥಯೇ, ತಸ್ಮಿನ್ ಸಮಯೇಽಹಮ್ ಅಭಿಭೂತಃ ಸನ್ ಪ್ರಭೂಂ ಸಾಕ್ಷಾತ್ ಪಶ್ಯನ್, 18 ತ್ವಂ ತ್ವರಯಾ ಯಿರೂಶಾಲಮಃ ಪ್ರತಿಷ್ಠಸ್ವ ಯತೋ ಲೋಕಾಮಯಿ ತವ ಸಾಕ್ಷ್ಯಂ ನ ಗ್ರಹೀಷ್ಯನ್ತಿ, ಮಾಮೃತ್ಯುದಿತಂ ತಸ್ಯೇದಂ ವಾಕ್ಯಮ್ ಅಶ್ರೌಷಮ್ | 19 ತತೋಹಂ ಪ್ರತ್ಯವಾದಿಷಮ್ ಹೇ ಪ್ರಭೋ ಪ್ರತಿಭಜನಭವನಂ ತ್ವಯಿ ವಿಶ್ವಾಸಿನೋ ಲೋಕಾನ್ ಬದ್ಧ್ವಾ ಪ್ರಹೃತವಾನ್, 20 ತಥಾ ತವ ಸಾಕ್ಷಿಣಃ ಸ್ತಿಫಾನಸ್ಯ ರಕ್ತಪಾತನಸಮಯೇ ತಸ್ಯ ವಿನಾಶಂ ಸಮ್ಯನ್ಯ ಸನ್ನಿಧೌ ತಿಷ್ಠನ್ ಹನ್ಯಲೋಕಾನಾಂ ವಾಸಾಂಸಿ ರಕ್ಷಿತವಾನ್, ಏತತ್ ತೇ ವಿದುಃ | 21 ತತಃ ಸೋಽಕಥಯತ್ ಪ್ರತಿಷ್ಠಸ್ವ ತ್ವಾಂ ದೂರಸ್ಥಭಿನ್ನದೇಶೀಯಾನಾಂ ಸಮೀಪಂ ಪ್ರೇಷಯಿಷ್ಯೇ | 22 ತದಾ ಲೋಕಾ ಏತಾವತ್ಪರ್ಯಂತಾಂ ತದೀಯಾಂ ಕಥಾಂ ಶ್ರುತ್ವಾ ಪ್ರೋಚ್ಛೈರಕಥಯನ್, ಏನಂ ಭೂಮಣ್ಣಲಾದ್ ದೂರೀಕುರುತ, ಏತಾದೃಶಜನಸ್ಯ ಜೀವನಂ ನೋಚಿತಮ್ | 23 ಇತ್ಯುಚ್ಛೈಃ ಕಥಯಿತ್ವಾ ವಸನಾನಿ ಪರಿತ್ಯಜ್ಯ ಗಗಣಂ ಪ್ರತಿ ಧೂಲೀರಕ್ಷಿಪನ್ 24 ತತಃ ಸಹಸ್ರಸೇನಾಪತೀಃ ಪೌಲಂ ದುರ್ಗಾಭ್ಯನ್ತರ ನೇತುಂ ಸಮಾದಿಶತ್ | ಏತಸ್ಯ ಪ್ರತಿಕೂಲಾಃ ಸನ್ನೋ ಲೋಕಾಃ ಕಿನ್ನಿಮಿತ್ತಮ್ ಏತಾವದುಚ್ಛೈಃಸ್ವರಮ್ ಅಕುರ್ವನ್, ಏತದ್ ವೇತ್ತುಂ ತಂ ಕಶಯಾ ಪ್ರಹೃತ್ಯ ತಸ್ಯ ಪರೀಕ್ಷಾಂ ಕರ್ತುಮಾದಿಶತ್ | 25 ಪದಾತಯಶ್ಚರ್ಮ್ನಿನ್ಮೀತರಜ್ಜುಭಿಸ್ತಸ್ಯ ಬನ್ಧನಂ ಕರ್ತುಮದ್ಯತಾಸ್ತಾಸ್ತದಾನೀಂ ಪೌಲಃ ಸಮ್ಬುಖಿಸ್ಥಿತಂ ಶತಸೇನಾಪತಿಮ್ ಉಕ್ತವಾನ್ ದಣ್ಣಾಜ್ಞಾಯಾಮ್ ಅಪ್ರಾಪ್ತಾಯಾಂ ಕಿಂ ರೋಮಿಲೋಕಂ ಪ್ರಹರ್ತುಂ ಯುಷ್ಮಾಕಮ್ ಅಧಿಕಾರೋಸಿ? 26 ಏನಾಂ ಕಥಾಂ ಶ್ರುತ್ವಾ ಸ ಸಹಸ್ರಸೇನಾಪತೀಃ ಸನ್ನಿಧಿಂ ಗತ್ವಾ ತಾಂ ವಾರ್ತಾಮವದತ್ ಸ ರೋಮಿಲೋಕ ಏತಸ್ಮಾತ್ ಸಾವಧಾನಃ ಸನ್ ಕರ್ಮ್ಯ ಕುರು | 27 ತಸ್ಮಾತ್ ಸಹಸ್ರಸೇನಾಪತಿ ಗತ್ವಾ ತಮಪ್ರಾಕ್ಷೀತ ತ್ವಂ ಕಿಂ ರೋಮಿಲೋಕಃ? ಇತಿ ಮಾಂ ಬ್ರೂಹಿ | ಸೋಽಕಥಯತ್ ಸತ್ಯಮ್ | 28 ತತಃ ಸಹಸ್ರಸೇನಾಪತಿಃ ಕಥಿತವಾನ್ ಬಹುದ್ರವಿಣಂ ದತ್ತಾಹಂ ತತ್ ಪೌರಸಖ್ಯಂ ಪ್ರಾಪ್ತವಾನ್; ಕಿನ್ನು ಪೌಲಃ ಕಥಿತವಾನ್ ಅಹಂ ಜನುನಾ ತತ್

ಪ್ರಾಪ್ತೋಽಸ್ಮಿ | 29 ಇತ್ಥಂ ಸತಿ ಯೇ ಪ್ರಹಾರೇಣ ತಂ ಪರೀಕ್ಷಿತುಂ ಸಮುದ್ಯತಾ ಆಸನ್ ತೇ ತಸ್ಯ ಸಮೀಪಾತ್ ಪ್ರಾತಿಷ್ಠನ್ತಃ ಸಹಸ್ರಸೇನಾಪತಿಸ್ತಂ ರೋಮಿಲೋಕಂ ವಿಜ್ಞಾಯ ಸ್ವಯಂ ಯತ್ ತಸ್ಯ ಬನ್ಧನಮ್ ಅಕಾರ್ಷೀತ್ ತತ್ಕಾರಣಾದ್ ಅಬಿಭೇತ್ | 30 ಯಿಹೂದೀಯಲೋಕಾಃ ಪೌಲಂ ಕುತೋಽಪವದನ್ತೇ ತಸ್ಯ ವೃತ್ತಾನ್ತಂ ಜ್ಞಾತುಂ ವಾಙ್ಮನ್ ಸಹಸ್ರಸೇನಾಪತಿಃ ಪರೇಽಹನಿ ಪೌಲಂ ಬನ್ಧನಾತ್ ಮೋಚಯಿತ್ವಾ ಪ್ರಧಾನಯಾಜಕಾನ್ ಮಹಾಸಭಾಯಾಃ ಸರ್ವಲೋಕಾಶ್ಚ ಸಮುಪಸ್ಥಾತುಮ್ ಆದಿಶ್ಯ ತೇಷಾಂ ಸನ್ನಿಧೌ ಪೌಲಮ್ ಅವರೋಹ್ಯ ಸ್ಥಾಪಿತವಾನ್ |

23 ಸಭಾಸದ್ಲೋಕಾನ್ ಪ್ರತಿ ಪೌಲೋಽನನ್ಯದೃಷ್ಟ್ಯಾ ಪಶ್ಯನ್ ಅಕಥಯತ್, ಹೇ ಭ್ರಾತೃಗಣಾ ಅದ್ಯ ಯಾವತ್ ಸರಲೇನ ಸರ್ವಾನ್ತಃಕರಣೇನೇಶ್ವರಸ್ಯ ಸಾಕ್ಷಾದ್ ಆಚರಾಮಿ | 2 ಅನೇನ ಹನಾನೀಯನಾಮಾ ಮಹಾಯಾಜಕಸ್ತಂ ಕಪೋಲೇ ಚಪೇಟೇನಾಹನ್ತುಂ ಸಮೀಪಸ್ಥಲೋಕಾನ್ ಆದಿಷ್ಟವಾನ್ | 3 ತದಾ ಪೌಲಸ್ತಮವದತ್, ಹೇ ಬಹಿಷ್ಕರಿಷ್ಯತ, ಈಶ್ವರಸ್ತಾಂ ಪ್ರಹರ್ತುಮ್ ಉದ್ಯತೋಸ್ಮಿ, ಯತೋ ವ್ಯವಸ್ಥಾನುಸಾರೇಣ ವಿಚಾರಯಿತುಮ್ ಉಪವಿಶ್ಯ ವ್ಯವಸ್ಥಾಂ ಲಚ್ಛಿತ್ವಾಮಾಂ ಪ್ರಹರ್ತುಮ್ ಆಜ್ಞಾಪಯಸಿ | 4 ತತೋ ನಿಕಟಸ್ಥಾ ಲೋಕಾ ಅಕಥಯನ್, ತ್ವಂ ಕಿಮ್ ಈಶ್ವರಸ್ಯ ಮಹಾಯಾಜಕಂ ನಿನ್ಯಸಿ? 5 ತತಃ ಪೌಲಃ ಪ್ರತಿಭಾಷಿತವಾನ್ ಹೇ ಭ್ರಾತೃಗಣ ಮಹಾಯಾಜಕ ಏಷ ಇತಿ ನ ಬುದ್ಧಂ ಮಯಾ ತದನ್ಯಚ್ಛ ಸ್ವಲೋಕಾನಾಮ್ ಅಧಿಪತಿಂ ಪ್ರತಿ ದುರ್ವಾಕ್ಯಂ ಮಾ ಕಥಯ, ಏತಾದ್ಯತೀ ಲಿಪಿರಸ್ಮಿ | 6 ಅನನ್ತರಂ ಪೌಲಸ್ತೇಷಾಮ್ ಅರ್ಥಂ ಸಿದೂಕಿಲೋಕಾ ಅರ್ಥಂ ಫಿರೂತಿಲೋಕಾ ಇತಿ ದೃಷ್ಟ್ಯಾ ಪ್ರೋಚ್ಛ್ಯಃ ಸಭಾಸ್ಥಲೋಕಾನ್ ಅವದತ್ ಹೇ ಭ್ರಾತೃಗಣ ಅಹಂ ಫಿರೂತಿಮತಾವಲಮ್ನೀ ಫಿರೂತಿನಃ ಸತ್ನಾನಶ್ಚ, ಮೃತಲೋಕಾನಾಮ್ ಉತ್ಥಾನೇ ಪ್ರತ್ಯಾಶಾಕರಣಾದ್ ಅಹಮಪವಾದಿತೋಸ್ಮಿ | 7 ಇತಿ ಕಥಾಯಾಂ ಕಥಿತಾಯಾಂ ಫಿರೂತಿಸಿದೂಕಿನೋಃ ಪರಸ್ಪರಂ ಭಿನ್ನವಾಕ್ಯತ್ವಾತ್ ಸಭಾಯಾ ಮಧ್ಯೇ ದೌ ಸಂಘೌ ಜಾತೌ | 8 ಯತಃ ಸಿದೂಕಿಲೋಕಾ ಉತ್ಥಾನಂ ಸ್ವಗೀಯದೂತಾ ಆತ್ಮಾನಶ್ಚ ಸರ್ವೇಷಾಮ್ ಏತೇಷಾಂ ಕಮಪಿ ನ ಮನ್ಯನ್ತೇ, ಕಿನ್ತು ಫಿರೂತಿನಃ ಸರ್ವಮ್ ಅಚ್ಛೇಕುವ್ಯನ್ತಿ | 9 ತತಃ ಪರಸ್ಪರಮ್ ಅತಿಶಯಕೋಲಾಹಲೇ ಸಮುಪಸ್ಥಿತೇ ಫಿರೂತಿನಾಂ ಪಕ್ಷೀಯಾಃ ಸಭಾಸ್ಥಾ ಅಧ್ಯಾಪಕಾಃ ಪ್ರತಿಪಕ್ಷಾ ಉತ್ತಿಷ್ಯನ್ತೋಽಕಥಯನ್, ಏತಸ್ಯ ಮಾನವಸ್ಯ ಕಮಪಿ ದೋಷಂ ನ ಪಶ್ಯಾಮಃ; ಯದಿ ಕಶ್ಚಿದ್ ಆತ್ಮಾ ವಾ ಕಶ್ಚಿದ್ ದೂತ ಏನಂ ಪ್ರತ್ಯಾದಿಶತ್ ತರ್ಹಿ ವಯಮ್ ಈಶ್ವರಸ್ಯ ಪ್ರಾತಿಕೂಲೈನ ನ ಯೋತ್ಸಾಮಃ | 10 ತಸ್ಮಾದ್ ಅತೀವ ಭಿನ್ನವಾಕ್ಯತ್ವೇ ಸತಿ ತೇ ಪೌಲಂ ಖಣ್ಡಂ ಖಣ್ಡಂ ಕರಿಷ್ಯನ್ತೀತ್ಯಾಶಚ್ಛಯಾ ಸಹಸ್ರಸೇನಾಪತಿಃ ಸೇನಾಗಣಂ ತತ್ಸಾನ್ತಂ ಯಾತುಂ ಸಭಾತೋ ಬಲಾತ್ ಪೌಲಂ ಧೃತ್ವಾ ದುರ್ಗಂ ನೇತಇಬ್ಬಾಜ್ಞಾಪಯತ್ | 11 ರಾತ್ರೋ ಪ್ರಭುಸ್ತಸ್ಯ ಸಮೀಪೇ ತಿಷ್ಠನ್ ಕಥಿತವಾನ್ ಹೇ ಪೌಲ ನಿರ್ಭಯೋ ಭವ ಯಥಾ ಯಿರೂಶಾಲಮ್ನಗರೇ ಮಯಿ ಸಾಕ್ಷ್ಯಂ ದತ್ತವಾನ್ ತಥಾ ರೋಮಾನಗರೇಪಿ ತ್ವಯಾ ದಾತವ್ಯಮ್ | 12 ದಿನೇ ಸಮುಪಸ್ಥಿತೇ ಸತಿ ಕಿಯನ್ತೋ ಯಿಹೂದೀಯಲೋಕಾ ಏಕಮನ್ತ್ರಣಾಃ ಸನ್ತಃ ಪೌಲಂ ನ ಹತ್ವಾ ಭೋಜನಪಾನೇ ಕರಿಷ್ಯಾಮ ಇತಿ ಶಪಥೇನ ಸ್ವಾನ್ ಅಬದ್ಧನ್ | 13 ಚತ್ವಾರಿಂಶಜ್ಜನೇಭ್ಯೋಽಧಿಕಾ ಲೋಕಾ ಇತಿ ಪಣಮ್ ಅಕುವ್ಯನ್ | 14 ತೇ ಮಹಾಯಾಜಕಾನಾಂ ಪ್ರಾಚೀನಲೋಕಾನಾಂ ಸಮೀಪಂ ಗತ್ವಾ ಕಥಯನ್, ವಯಂ ಪೌಲಂ ನ ಹತ್ವಾ ಕಿಮಪಿ ನ ಭೋಕ್ತಾಮಹೇ ದೃಢೇನಾನೇನ ಶಪಥೇನ ಬದ್ಧಾ ಅಭವಾಮ | 15 ಅತಏವ ಸಾಮ್ಪ್ರತಂ ಸಭಾಸದ್ಲೋಕೈಃ ಸಹ ವಯಂ ತಸ್ಮಿನ್ ಕಚ್ಚಿದ್ ವಿಶೇಷವಿಚಾರಂ ಕರಿಷ್ಯಾಮಸ್ತದರ್ಥಂ ಭವಾನ್ ಶ್ಲೋಕಂ ಸಮೀಪಂ ತಮ್ ಆನಯತ್ವಿತಿ ಸಹಸ್ರಸೇನಾಪತಯೇ ನಿವೇದನಂ ಕುರುತ ತೇನ ಯುಷ್ಮಾಕಂ ಸಮೀಪಂ ಉಪಸ್ಥಿತೇ ಪೂರ್ವಂ ವಯಂ ತಂ ಹನ್ತು ಸಜ್ಜಿಷ್ಯಾಮ | 16 ತದಾ ಪೌಲಸ್ಯ ಭಾಗಿನೇಯಸ್ತೇಷಾಮಿತಿ ಮನ್ತ್ರಣಾಂ ವಿಜ್ಞಾಯ ದುರ್ಗಂ ಗತ್ವಾ ತಾಂ ವಾತ್ಸರ್ಯಂ ಪೌಲಮ್ ಉಕ್ತವಾನ್ | 17 ತಸ್ಮಾತ್ ಪೌಲ ಏಕಂ ಶತಸೇನಾಪತಿಮ್ ಆಹೂಯ ವಾಕ್ಯಮಿದಮ್ ಭಾಷಿತವಾನ್ ಸಹಸ್ರಸೇನಾಪತೇಃ ಸಮೀಪೇಽಸ್ಯ ಯುವಮನುಷ್ಯಸ್ಯ ಕಿಚ್ಛಿನ್ನಿವೇದನಮ್ ಆಸ್ರೇ, ತಸ್ಮಾತ್ ತತ್ಸವಿದಮ್ ಏನಂ ನಯ | 18 ತತಃ ಸ ತಮಾದಾಯ ಸಹಸ್ರಸೇನಾಪತೇಃ ಸಮೀಪಮ್ ಉಪಸ್ಥಾಯ ಕಥಿತವಾನ್, ಭವತಃ ಸಮೀಪೇಽಸ್ಯ ಕಿಮಪಿ ನಿವೇದನಮಾಸ್ರೇ ತಸ್ಮಾತ್ ಬನ್ಧಿ ಪೌಲೋ ಮಾಮಾಹೂಯ ಭವತಃ ಸಮೀಪಮ್ ಏನಮ್ ಆನೇತುಂ ಪ್ರಾರ್ಥಿತವಾನ್ | 19 ತದಾ ಸಹಸ್ರಸೇನಾಪತಿಸ್ತಸ್ಯ ಹಸ್ತಂ ಧೃತ್ವಾ ನಿರ್ಜನಸ್ಥಾನಂ ನೀತ್ವಾ ಪೃಷ್ಠವಾನ್ ತವ ಕಿಂ ನಿವೇದನಂ? ತತ್ ಕಥಯ | 20 ತತಃ ಸೋಕಥಯತ್, ಯಿಹೂದೀಯಲಾಕಾಃ ಪೌಲೇ ಕಮಪಿ ವಿಶೇಷವಿಚಾರಂ ಛಲಂ ಕೃತ್ವಾ ತಂ ಸಭಾಂ ನೇತುಂ ಭವತಃ ಸಮೀಪೇ ನಿವೇದಯಿತುಂ ಅಮನ್ಯಯನ್ | 21 ಕಿನ್ತು ಮವತಾ ತನ್ಯ ಸ್ವೀಕರ್ತವ್ಯಂ ಯತಸ್ತೇಷಾಂ ಮಧ್ಯೇವತ್ರಿನಶ್ಚತ್ವಾರಿಂಶಜ್ಜನೇಭ್ಯೋಽಧಿಕಲೋಕಾ ಏಕಮನ್ತ್ರಣಾ ಭೂತ್ವಾ ಪೌಲಂ ನ ಹತ್ವಾ ಭೋಜನಂ ಪಾನಂ ನ ಕರಿಷ್ಯಾಮ ಇತಿ ಶಪಥೇನ ಬದ್ಧಾಃ ಸನ್ತೋ ಘಾತಕಾ ಇವ ಸಜ್ಜಿತಾ ಇದಾನೀಂ ಕೇವಲಂ

ಭವತೋ ಽನುಮತಿಮ್ ಅಪೇಕ್ಷನ್ತೇ | 22 ಯಾಮಿಮಾಂ ಕಥಾಂ ತ್ವಂ ನಿವೇದಿತವಾನ್ ತಾಂ ಕಸ್ಮೈಚಿದಪಿ ಮಾ ಕಥಯೇತ್ಯುಕ್ತ್ವಾ ಸಹಸ್ರಸೇನಾಪತಿಸ್ತಂ ಯುವಾನಂ ವಿಸೃಷ್ಟವಾನ್ | 23 ಅನನ್ತರಂ ಸಹಸ್ರಸೇನಾಪತಿ ದರ್ಶ್ಯ ಶತಸೇನಾಪತೀ ಆಹೂಯೇದಮ್ ಆದಿಶತ್, ಯುವಾಂ ರಾತ್ನೌ ಪ್ರಹರೈಕಾವಶಿಷ್ಟಾಯಾಂ ಸತ್ಯಾಂ ಕೈಸರಿಯಾನಗರಂ ಯಾತುಂ ಪದಾತಿಸೈನ್ಯಾನಾಂ ದ್ವೇ ಶತೇ ಘೋಟಕಾರೋಹಿಸೈನ್ಯಾನಾಂ ಸಪ್ತತಿಂ ಶಕ್ತಿಧಾರಿಸೈನ್ಯಾನಾಂ ದ್ವೇ ಶತೇ ಚ ಜನಾನ್ ಸಜ್ಜಿತಾನ್ ಕುರುತಂ | 24 ಪೌಲಮ್ ಆರೋಹಯತುಂ ಫೀಲಿಕ್ಷಾಧಿಪತೇಃ ಸಮೀಪಂ ನಿರ್ವಿಘ್ನಂ ನೇತುಂ ವಾಹನಾನಿ ಸಮುಪಸ್ಥಾಪಯತಂ | 25 ಅಪರಂ ಸ ಪತ್ರಂ ಲಿಖಿತ್ವಾ ದತ್ತವಾನ್ ತಲ್ಲಿಖಿತಮೇತತ್, 26 ಮಹಾಮಹಿಮಶ್ರೀಯುಕ್ತಫೀಲಿಕ್ಷಾಧಿಪತಯೇ ಕ್ಲೌದಿಯಲುಷಿಯಸ್ತು ನಮಸ್ಕಾರಃ | 27 ಯಿಹೂದೀಯಲೋಕಾಃ ಪೂರ್ವಮ್ ಏನಂ ಮಾನವಂ ಧೃತ್ವಾ ಸ್ವಹಸ್ಯೈ ಹಫನ್ತುಮ್ ಉದ್ಯತಾ ಏತಸ್ಮಿನ್ನನ್ತರೇ ಸಸೈನ್ಯೋಹಂ ತತ್ರೋಪಸ್ಥಾಯ ಏಷ ಜನೋ ರೋಮೀಯ ಇತಿ ವಿಜ್ಞಾಯ ತಂ ರಕ್ಷಿತವಾನ್ | 28 ಕಿನಿಮಿತ್ರಂ ತೇ ತಮಪವದನ್ತೇ ತಜ್ಞಾತುಂ ತೇಷಾ ಸಭಾಂ ತಮಾನಾಯಿತವಾನ್ | 29 ತತಸ್ತೇಷಾಂ ವ್ಯವಸ್ಥಾಯಾ ವಿರುದ್ಧಯಾ ಕಯಾಚನ ಕಥಯಾ ಸೋಽಸವಾದಿತೋಽಭವತ್, ಕಿಸ್ತು ಸ ಶ್ರುಜ್ಜಲಬನ್ಧನಾರ್ಹೋ ವಾ ಪ್ರಾಣನಾಶಾರ್ಹೋ ಭವತೀದೃಶ್ಯಃ ಕೋಪ್ಯಪರಾರ್ಥೋ ಮಯಾಸ್ಯ ನ ದೃಷ್ಟಃ | 30 ತಥಾಪಿ ಮನುಷ್ಯಸ್ಯಾಸ್ಯ ವಧಾರ್ಥಂ ಯಿಹೂದೀಯಾ ಘಾತಕಾಇವ ಸಜ್ಜಿತಾ ಏತಾಂ ವಾರ್ತಾಂ ಶ್ರುತ್ವಾ ತತ್ಕ್ಷಣಾತ್ ತವ ಸಮೀಪಮೇನಂ ಪ್ರೇಷಿತವಾನ್ ಅಸ್ಥಾಪವಾದಕಾಂಶ್ಚ ತವ ಸಮೀಪಂ ಗತ್ವಾಪವದಿತುಮ್ ಆಜ್ಞಾಪಯಮ್ | ಭವತಃ ಕುಶಲಂ ಭೂಯಾತ್ | 31 ಸೈನ್ಯಗಣ ಆಜ್ಞಾನುಸಾರೇಣ ಪೌಲಂ ಗೃಹೀತ್ವಾ ತಸ್ಯಾಂ ರಜನ್ಯಾಮ್ ಅನ್ವಿಪಾತ್ರಿನಗರಮ್ ಆನಯತ್ | 32 ಪರೇಽಹನಿ ತೇನ ಸಹ ಯಾತುಂ ಘೋಟಕಾರೂಢಸೈನ್ಯಗಣಂ ಸ್ಥಾಪಯಿತ್ವಾ ಪರಾವೃತ್ಯ ದುರ್ಗಂ ಗತವಾನ್ | 33 ತತಃ ಪರೇ ಘೋಟಕಾರೋಹಿಸೈನ್ಯಗಣಃ ಕೈಸರಿಯಾನಗರಮ್ ಉಪಸ್ಥಾಯ ತತ್ಪತ್ರಮ್ ಅಧಿಪತೇಃ ಕರೇ ಸಮರ್ಪ್ಯ ತಸ್ಯ ಸಮೀಪೇ ಪೌಲಮ್ ಉಪಸ್ಥಾಪಿತವಾನ್ | 34 ತದಾಧಿಪತಿಸ್ತತ್ಪತ್ರಂ ಪಠಿತ್ವಾ ಪೃಷ್ಟವಾನ್ ಏಷ ಕಿಮ್ಪುದೇಶೀಯೋ ಜನಃ? ಸ ಕಿಲಿಶಿಯಾಪ್ರದೇಶೀಯ ಏಕೋ ಜನ ಇತಿ ಜ್ಞಾತ್ವಾ ಕಥಿತವಾನ್, 35 ತವಾಪವಾದಕಗಣ ಆಗತೇ ತವ ಕಥಾಂ ಶ್ರೋಷ್ಯಾಮಿ | ಹೇರೋದ್ರಾಜಗೃಹೇ ತಂ ಸ್ಥಾಪಯಿತುಮ್ ಆದಿಷ್ಟವಾನ್ |

24 ಪಚ್ಚಾಭ್ಯೋ ದಿನೇಭ್ಯಃ ಪರಂ ಹನಾನೀಯನಾಮಾ ಮಹಾಯಾಜಕೋಽಧಿಪತೇಃ ಸಮಕ್ಷಂ ಪೌಲಸ್ಯ ಪ್ರಾತಿಕೂಲ್ಯೇನ ನಿವೇದಯಿತುಂ ತರ್ತುಲ್ನಾನಾಮಾಂ ಕಚ್ಚನ ವಕ್ತಾರಂ ಪ್ರಾಚೀನಜನಾಂಶ್ಚ ಸಜ್ಜಿನಃ ಕೃತ್ವಾ ಕೈಸರಿಯಾನಗರಮ್ ಆಗಚ್ಛತ್ | 2 ತತಃ ಪೌಲೇ ಸಮಾನೀತೇ ಸತಿ ತರ್ತುಲ್ನಸ್ಯಾಪವಾದಕಥಾಂ ಕಥಯಿತುಮ್ ಆರಭತ ಹೇ ಮಹಾಮಹಿಮಫೀಲಿಕ್ಷ ಭವತೋ ವಯಮ್ ಅತಿನಿರ್ವಿಘ್ನಂ ಕಾಲಂ ಯಾಪಯಾಮೋ ಭವತಃ ಪರಿಣಾಮದರ್ಶಿತಯಾ ಏತದ್ವೇಶೀಯಾನಾಂ ಬಹೂನಿ ಮಜ್ಜಲಾನಿ ಘಟಿತಾನಿ, 3 ಇತಿ ಹೇತೋ ವಯಮತಿಕ್ಯತಜ್ಞಾಃ ಸನ್ತಃ ಸರ್ವತ್ರ ಸರ್ವದಾ ಭವತೋ ಗುಣಾನ್ ಗಾಯಮಃ | 4 ಕಿಸ್ತು ಬಹುಭಿಃ ಕಥಾಭಿ ಭವನ್ತಂ ಯೇನ ನ ವಿರಚ್ಛಯಾಮಿ ತಸ್ಮಾದ್ ವಿನಯೇ ಭವಾನ್ ಬನುಕಮ್ಪ್ಯ ಮದಲ್ಲಕಥಾಂ ಶ್ರುಣೋತು | 5 ಏಷ ಮಹಾಮಾರೀಸ್ವರೂಪೋ ನಾಸರತೀಯಮತಗ್ರಾಹಿಸಂಘಾತಸ್ಯ ಮುಖ್ಯೋ ಭೂತ್ವಾ ಸರ್ವದೇಶೇಷು ಸರ್ವೇಷಾಂ ಯಿಹೂದೀಯಾನಾಂ ರಾಜದ್ರೋಹಾಚರಣಪ್ರವೃತ್ತಿಂ ಜನಯತೀತ್ಯಸ್ಮಾಭಿ ನಿರಶ್ಚಿತಂ | 6 ಸ ಮನ್ದಿರಮಪಿ ಅಶುಚಿ ಕರ್ತುಂ ಚೇಷ್ಟಿತವಾನ್; ಇತಿ ಕಾರಣಾದ್ ವಯಮ್ ಏನಂ ಧೃತ್ವಾ ಸ್ವವ್ಯವಸ್ಥಾನುಸಾರೇಣ ವಿಚಾರಯಿತುಂ ಪ್ರಾವರ್ತಾಮಹಿ; 7 ಕಿಸ್ತು ಲುಷಿಯಃ ಸಹಸ್ರಸೇನಾಪತಿರಾಗತ್ಯ ಬಲಾದ್ ಅಸ್ಮಾಕಂ ಕರೇಭ್ಯ ಏನಂ ಗೃಹೀತ್ವಾ 8 ಏತಸ್ಯಾಪವಾದಕಾನ್ ಭವತಃ ಸಮೀಪಮ್ ಆಗನ್ತುಮ್ ಆಜ್ಞಾಪಯತ್ | ವಯಂ ಯಸ್ಮಿನ್ ತಮಪವಾದಾಮೋ ಭವತಾ ಪದಪವಾದಕಥಾಯಾಂ ವಿಚಾರಿತಾಯಾಂ ಸತ್ಯಾಂ ಸರ್ವದಂ ವೃತ್ತಾಂತಂ ವೇದಿತುಂ ಶಕ್ಯತೇ | 9 ತತೋ ಯಿಹೂದೀಯಾ ಅಪಿ ಸ್ವೀಕೃತ್ಯ ಕಥಿತವನ್ತು ಏಷಾ ಕಥಾ ಪ್ರಮಾಣಮ್ | 10 ಅಧಿಪತೌ ಕಥಾಂ ಕಥಯಿತುಂ ಪೌಲಂ ಪ್ರತೀಚ್ಛಿತಂ ಕೃತವತಿ ಸ ಕಥಿತವಾನ್ ಭವಾನ್ ಬಹೂನ್ ವತ್ತರಾನ್ ಯಾವದ್ ಏತದ್ದೇಶಸ್ಯ ಶಾಸನಂ ಕರೋತಿತೀ ವಿಜ್ಞಾಯ ಪ್ರತ್ಯುತ್ತರಂ ದಾತುಮ್ ಅಕ್ಷೋಭೋಽಭವಮ್ | 11 ಅದ್ಯ ಕೇವಲಂ ದ್ವಾದಶ ದಿನಾನಿ ಯಾತಾನಿ, ಅಹಮ್ ಆರಾಧನಾಂ ಕರ್ತುಂ ಯಿರೂಶಾಲಮನಗರಂ ಗತವಾನ್ ಏಷಾ ಕಥಾ ಭವತಾ ಜ್ಞಾತುಂ ಶಕ್ಯತೇ; 12 ಕಿಸ್ತು ಭೇ ಮಾಂ ಮಧ್ಯೇಮನ್ದಿರಂ ಕೇನಾಪಿ ಸಹ ವಿತಣ್ಣಾಂ ಕುರ್ವನ್ತಂ ಕುತ್ರಾಪಿ ಭಜನಭವನೇ ನಗರೇ ವಾ ಲೋಕಾನ್ ಕುಪ್ರವೃತ್ತಿಂ ಜನಯನ್ತುಂ ನ ದೃಷ್ಟವನ್ತಃ | 13 ಇದಾನೀಂ ಯಸ್ಮಿನ್ ಯಸ್ಮಿನ್ ಮಾಮ್ ಅಪವದನ್ತೇ ತಸ್ಯ ಕಿಮಪಿ ಪ್ರಮಾಣಂ ದಾತುಂ ನ ಶಕ್ಯವನ್ತಿ | 14 ಕಿಸ್ತು ಭವಿಷ್ಯದ್ವಾಕ್ಯಗ್ರನ್ಥೇ ವ್ಯವಸ್ಥಾಗ್ರನ್ಥೇ ಚ ಯಾ ಯಾ ಕಥಾ ಲಿಖಿತಾಸೇ ತಾಸು ಸರ್ವಾಸು ವಿಶ್ವಸ್ಯ ಯನ್ತತಮ್ ಇಮೇ ವಿಧರ್ಮ್ಯಂ ಜಾನನ್ತಿ ತನ್ಮತಾನುಸಾರೇಣಾಹಂ ನಿಜಪಿತೃಪುರುಷಾಣಾಮ್

ಈಶ್ವರಮ್ ಆರಾಧಯಾಮೀತ್ಯಹಂ ಭವತಃ ಸಮಕ್ಷಮ್ ಅಜ್ಞೇಕರೋಮಿ | 15 ಧಾರ್ಮಿಕಾಣಾಮ್ ಅಧಾರ್ಮಿಕಾಣಾಞ್ ಪ್ರಮೀತಲೋಕಾನಾಮೇವೋತ್ಥಾನಂ ಭವಿಷ್ಯತೀತಿ ಕಥಾಮೀ ಸ್ವೀಕುರ್ವನ್ವಿ ತಥಾಹಮಪಿ ತಸ್ಮಿನ್ ಈಶ್ವರೇ ಪ್ರತ್ಯಾಶಾಂ ಕರೋಮಿ; 16 ಈಶ್ವರಸ್ಯ ಮಾನವಾನಾಞ್ ಸಮೀಪೇ ಯಥಾ ನಿರೋಷೋ ಭವಾಮಿ ತದರ್ಥಂ ಸತತಂ ಯತ್ನವಾನ್ ಅಸ್ಮಿ | 17 ಬಹುಷು ವತ್ಸರೇಷು ಗತೇಷು ಸ್ವದೇಶೀಯಲೋಕಾನಾಂ ನಿಮಿತ್ತಂ ದಾನೀಯದ್ರವ್ಯಾಣಿ ನೈವೇದ್ಯಾನಿ ಚ ಸಮಾದಾಯ ಪುನರಾಗಮನಂ ಕೃತವಾನ್ | 18 ತತೋಹಂ ಶುಚಿ ಭೂತತ್ವಾ ಲೋಕಾನಾಂ ಸಮಾಗಮಂ ಕಲಹಂ ವಾ ನ ಕಾರಿತವಾನ್ ತಥಾಪ್ಯಾಶ್ರಿಯಾದೇಶೀಯಾಃ ಕಿಯನ್ಯೋ ಯಿಹುದೀಯಲೋಕಾ ಮಧ್ಯೇಮನ್ನಿರಂ ಮಾಂ ದ್ಯೂತವನ್ಃ | 19 ಮಮೋಪರಿ ಯದಿ ಕಾಚಿದಪವಾದಕಥಾಸ್ತಿ ತರ್ಹಿ ಭವತಃ ಸಮೀಪಮ್ ಉಪಸ್ಥಾಯ ತೇಷಾಮೇವ ಸಾಕ್ಷ್ಯದಾನಮ್ ಉಚಿತಮ್ | 20 ನೋಚೇತ್ ಪೂರ್ವೇ ಮಹಾಸಭಾಸ್ಥಾನಾಂ ಲೋಕಾನಾಂ ಸನ್ನಿಧೌ ಮಮ ದಣ್ಣಾಯಮಾನತ್ತಸಮಯೇ, ಅಹಮದ್ಯ ಮೃತಾನಾಮುತ್ಥಾನೇ ಯುಷ್ಮಾಭಿ ವಿಚಾರಿತೋಸ್ತಿ, 21 ತೇಷಾಂ ಮಧ್ಯೇ ತಿಷ್ಠನ್ನಹಂ ಯಾಮಿಮಾಂ ಕಥಾಮುಚ್ಛೈಃ ಸ್ವರೇಣ ಕಥಿತವಾನ್ ತದನ್ಯೋ ಮಮ ಕೋಪಿ ದೋಷೋಽಲಭ್ಯತ ನ ವೇತಿ ವರಮ್ ಏತೇ ಸಮುಪಸ್ಥಿತಲೋಕಾ ವದನ್ತು | 22 ತದಾ ಫೀಲಿಕ್ಷ ಏತಾಂ ಕಥಾಂ ಶ್ರುತ್ವಾ ತನ್ನತಸ್ಯ ವಿಶೇಷವೃತ್ತಾಂತಂ ವಿಜ್ಞಾತುಂ ವಿಚಾರಂ ಸ್ಥಗಿತಂ ಕೃತ್ವಾ ಕಥಿತವಾನ್ ಲುಷಿಯೇ ಸಹಸ್ರಸೇನಾಪತೌ ಸಮಾಯಾತೇ ಸತಿ ಯುಷ್ಮಾಕಂ ವಿಚಾರಮ್ ಅಹಂ ನಿಷ್ಪಾದಯಿಷ್ಯಾಮಿ | 23 ಅನನ್ತರಂ ಬನ್ನನಂ ವಿನಾ ಪೌಲಂ ರಕ್ಷಿತುಂ ತಸ್ಯ ಸೇವನಾಯ ಸಾಕ್ಷಾತ್ಕರಣಾಯ ವಾ ತದೀಯಾತ್ತೀಯಬನ್ನಜನಾನ್ ನ ವಾರಯಿತುಞ್ ಶಮಸೇನಾಪತಿಮ್ ಆದಿಷ್ಟವಾನ್ | 24 ಅಲ್ಪದಿನಾತ್ ಪರಂ ಫೀಲಿಕ್ಷೋಽಧಿಪತಿ ದ್ರುಪಿಲ್ಲಾನಾಮ್ನಾ ಯಿಹುದೀಯಯಾ ಸ್ವಭಾರ್ಯಯಾ ಸಹಾಗತ್ಯ ಪೌಲಮಾಹೂಯ ತಸ್ಯ ಮುಖಾತ್ ಖೀಷ್ಯದ್ರಮ್ಯಸ್ಯ ವೃತ್ತಾಂತಮ್ ಅಶ್ರಿಪೀತ್ | 25 ಪೌಲೇನ ನ್ಯಾಯಸ್ಯ ಪರಿಮಿತಭೋಗಸ್ಯ ಚರಮವಿಚಾರಸ್ಯ ಚ ಕಥಾಯಾಂ ಕಥಿತಾಯಾಂ ಸತ್ಯಾಂ ಫೀಲಿಕ್ಷಃ ಕಮ್ಪಮಾನಃ ಸನ್ ವ್ಯಾಹರದ್ ಇದಾನೀಂ ಯಾಹಿ, ಅಹಮ್ ಅವಕಾಶಂ ಪ್ರಾಪ್ಯ ತ್ವಾಮ್ ಆಹೂಷ್ಯಾಮಿ | 26 ಮುಕ್ತಿಪ್ರಪ್ತರ್ಥಂ ಪೌಲೇನ ಮಹ್ಯಂ ಮುದ್ರಾದಾಸ್ಯನ್ನೇ ಇತಿ ಪತ್ಯಾಶಾಂ ಕೃತ್ವಾ ಸ ಪುನಃ ಪುನಸ್ತಮಾಹೂಯ ತೇನ ಸಾಕಂ ಕಠೋಪಕಥನಂ ಕೃತವಾನ್ | 27 ಕಿನ್ನು ವತ್ಸರದ್ವಯಾತ್ ಪರಂ ಪರ್ಕಿಯಫೀಷ್ಯ ಫಾಲಿಕ್ಷಸ್ಯ ಪದಂ ಪ್ರಾಪ್ತೇ ಸತಿ ಫೀಲಿಕ್ಷೋ ಯಿಹುದೀಯಾನ್ ಸನ್ನುಷ್ಣಾನ್ ಚಿಕೀರ್ಷನ್ ಪೌಲಂ ಬದ್ಧಂ ಸಂಸ್ಥಾಪ್ಯ ಗತವಾನ್ |

25 ಅನನ್ತರಂ ಫೀಷ್ಣೋ ನಿಜರಾಜ್ಯಮ್ ಆಗತ್ಯ ದಿನತ್ರಯಾತ್ ಪರಂ ಕೈಸರಿಯಾತೋ ಯಿರೂಶಾಲಮ್ನಗರಮ್ ಆಗಮತ್ | 2 ತದಾ ಮಹಾಯಾಜಕೋ ಯಿಹುದೀಯಾನಾಂ ಪ್ರಧಾನಲೋಕಾಶ್ಚ ತಸ್ಯ ಸಮಕ್ಷಂ ಪೌಲಮ್ ಅಪಾವದನ್ | 3 ಭವಾನ ತಂ ಯಿರೂಶಾಲಮಮ್ ಆನೇತುಮ್ ಆಜ್ಞಾಪಯತ್ತಿತಿ ವಿನೀಯ ತೇ ತಸ್ಮಾದ್ ಅನುಗ್ರಹಂ ವಾಚೈತವನ್ಃ | 4 ಯತಃ ಪಥಿಮಧ್ಯೇ ಗೋಪನೇನ ಪೌಲಂ ಹನ್ತುಂ ತೈ ಘಾತಕಾ ನಿಯುಕ್ತಾಃ | ಫೀಷ್ಯ ಉತ್ತರಂ ದತ್ತವಾನ್ ಪೌಲಃ ಕೈಸರಿಯಾಯಾಂ ಸ್ಥಾಸ್ಯತಿ ಪುನರಲ್ಪದಿನಾತ್ ಪರಮ್ ಅಹಂ ತತ್ರ ಯಾಸ್ಯಾಮಿ | 5 ತತಸ್ತಸ್ಯ ಮಾನುಷಸ್ಯ ಯದಿ ಕಶ್ಚಿದ್ ಅಪರಾಧಸ್ಥಿತಿ ತರ್ಹಿ ಯುಷ್ಮಾಕಂ ಯೇ ಶಕ್ನುವನ್ತಿ ತೇ ಮಯಾ ಸಹ ತತ್ರ ಗತ್ವಾ ತಮಪವದನ್ತು ಸ ಏತಾಂ ಕಥಾಂ ಕಥಿತವಾನ್ | 6 ದಶದಿವಸೇಭ್ಯೋಽಧಿಕಂ ವಿಲಮ್ಬ್ಯ ಫೀಷ್ಯಸ್ತಸ್ಮಾತ್ ಕೈಸರಿಯಾನಗರಂ ಗತ್ವಾ ಪರಸ್ಮಿನ್ ದಿವಸೇ ವಿಚಾರಾಸನ ಉಪದಿಶ್ಯ ಪೌಲಮ್ ಆನೇತುಮ್ ಆಜ್ಞಾಪಯತ್ | 7 ಪೌಲೇ ಸಮುಪಸ್ಥಿತೇ ಸತಿ ಯಿರೂಶಾಲಮ್ನಗರಾದ್ ಆಗತಾ ಯಿಹುದೀಯಲೋಕಾಸ್ತಂ ಚತುರ್ಧಿಶಿ ಸಂವೇಷ್ಯ ತಸ್ಯ ವಿರುದ್ಧಂ ಬಹೂನ್ ಮಹಾದೋಷಾನ್ ಉತ್ಪಾಶಿತವನ್ಃ ಕಿನ್ನು ತೇಷಾಂ ಕಿಮಪಿ ಪ್ರಮಾಣಂ ದಾತುಂ ನ ಶಕ್ನುವನ್ಃ | 8 ತತಃ ಪೌಲಃ ಸ್ವಸ್ಮಿನ್ ಉತ್ತರಮಿದಮ್ ಉದಿತವಾನ್, ಯಿಹುದೀಯಾನಾಂ ವ್ಯವಸ್ಥಾಯಾ ಮನ್ನಿರಸ್ಯ ಕೈಸರಸ್ಯ ವಾ ಪ್ರತಿಕೂಲಂ ಕಿಮಪಿ ಕರ್ಮ್ಯ ನಾಹಂ ಕೃತವಾನ್ | 9 ಕಿನ್ನು ಫೀಷ್ಣೋ ಯಿಹುದೀಯಾನ್ ಸನ್ನುಷ್ಣಾನ್ ಕರ್ತುಮ್ ಅಭಿಲಷನ್ ಪೌಲಮ್ ಅಭಾಷತ ತ್ವಂ ಕಿಂ ಯಿರೂಶಾಲಮಂ ಗತ್ವಾಸ್ತಿನ ಅಭಿಯೋಗೇ ಮಮ ಸಾಕ್ಷಾದ್ ವಿಚಾರಿತೋ ಭವಿಷ್ಯತಿ? 10 ತತಃ ಪೌಲ ಉತ್ತರಂ ಪ್ರೋಕ್ತವಾನ್, ಯತ್ರ ಮಮ ವಿಚಾರೋ ಭವಿತುಂ ಯೋಗ್ಯಃ ಕೈಸರಸ್ಯ ತತ್ರ ವಿಚಾರಾಸನ ಏವ ಸಮುಪಸ್ಥಿತೋಸ್ತಿ; ಅಹಂ ಯಿಹುದೀಯಾನಾಂ ಕಾಮಪಿ ಹಾನಿಂ ನಾಕಾರ್ಷಮ್ ಇತಿ ಭವಾನ್ ಯಥಾರ್ಥತೋ ವಿಜಾನಾತಿ | 11 ಕಚ್ಚಿದಪರಾಧಂ ಕಿಞ್ಚನ ವಧಾರ್ಹಂ ಕರ್ಮ್ಯ ವಾ ಯದ್ಯಹಮ್ ಅಕರಿಷ್ಯಂ ತರ್ಹಿ ಪ್ರಾಣಹನನದಣ್ಣಮಪಿ ಭೋಕ್ತುಮ್ ಉದ್ಯತೋಽಭವಿಷ್ಯಂ, ಕಿನ್ನು ತೇ ಮಮ ಸಮಪವಾದಂ ಕುರ್ವನ್ವಿ ಸ ಯದಿ ಕಲ್ಪಿತಮಾತ್ರೋ ಭವತಿ ತರ್ಹಿ ತೇಷಾಂ ಕರೇಷು ಮಾಂ ಸಮುಪಯಿತುಂ ಕಸ್ಯಾಪ್ಯಧಿಕಾರೋ ನಾಸ್ತಿ, ಕೈಸರಸ್ಯ ನಿಕಟೇ ಮಮ ವಿಚಾರೋ ಭವತು | 12 ತದಾ ಫೀಷ್ಣೋ ಮನ್ರಿಭಿಃ ಸಾರ್ಧಂ ಸಂಮನ್ತ್ರ ಪೌಲಾಯ ಕಥಿತವಾನ್, ಕೈಸರಸ್ಯ ನಿಕಟೇ ಕಿಂ ತವ ವಿಚಾರೋ ಭವಿಷ್ಯತಿ? ಕೈಸರಸ್ಯ

ಸಮೀಪಂ ಗಮಿಷ್ಯಸಿ | 13 ಕಿಯದ್ಧಿನೇಭ್ಯಃ ಪರಮ್ ಆಗ್ರಿಪ್ಪರಾಜಾ ಬರ್ಣೀಕೀ ಚ ಫೀಷ್ಟಂ ಸಾಕ್ಷಾತ್ ಕರ್ತುಂ ಕೈಸರಿಯಾನಗರಮ್ ಆಗತವನ್ತಾ | 14 ತದಾ ತೌ ಬಹುದಿನಾನಿ ತತ್ರ ಸ್ಥಿತೌ ತತಃ ಫೀಷ್ಟಸ್ತಂ ರಾಜಾನಂ ಪೌಲಸ್ತ್ಯ ಕಥಾಂ ವಿಜ್ಞಾಪ್ಯ ಕಥಯಿತುಮ್ ಆರಭತ ಪೌಲನಾಮಾನಮ್ ಏಕಂ ಬನ್ನಿ ಫೀಲಿಕ್ಷೋ ಬುದ್ಧಂ ಸಂಸ್ಥಾಪ್ಯ ಗತವಾನ್ | 15 ಯಿರೂಶಾಲಮಿ ಮಮ ಸ್ಥಿತಿಕಾಲೇ ಮಹಾಯಾಜಕೋ ಯಿಹೂದೀಯಾನಾಂ ಪ್ರಾಚೀನಲೋಕಾಶ್ಚ ತಮ್ ಅಪೋದ್ಯ ತಮ್ವತಿ ದಣ್ಡಾಜ್ಞಾಂ ಪ್ರಾರ್ಥಯನ್ | 16 ತತೋಹಮ್ ಇತ್ಯುತ್ತರಮ್ ಅವದಂ ಯಾವದ್ ಅಪೋದಿತೋ ಜನಃ ಸ್ವಾಪವಾದಕಾನ್ ಸಾಕ್ಷಾತ್ ಕೃತ್ವಾ ಸ್ವಸ್ಥಿನ್ ಯೋಽಪರಾಧ ಆರೋಪಿತಸ್ತಸ್ಯ ಪ್ರತ್ಯುತ್ತರಂ ದಾತುಂ ಸುಯೋಗಂ ನ ಪ್ರಾಪ್ನೋತಿ, ತಾವತ್ಕಾಲಂ ಕಸ್ಯಾಪಿ ಮಾನುಷಸ್ಯ ಪ್ರಾಣನಾಶಾಜ್ಞಾಪನಂ ರೋಮಿಲೋಕಾನಾಂ ರೀತಿ ನಫಿ | 17 ತತಸ್ತೇಷ್ವತ್ರಾಗತೇಷು ಪರಸ್ಥಿನ್ ದಿವಸೇಽಹಮ್ ಅವಿಲಮ್ಬಂ ವಿಚಾರಾಸನ ಉಪವಿಶ್ಯ ತಂ ಮಾನುಷಮ್ ಆನೇತುಮ್ ಆಜ್ಞಾಪಯಮ್ | 18 ತದನನ್ತರಂ ತಸ್ಯಾಪವಾದಕಾ ಉಪಸ್ಥಾಯ ಯಾದ್ಯಶಮ್ ಅಹಂ ಚಿಂತಿವಾನ್ ತಾದೃಶಂ ಕಜ್ಞನ ಮಹಾಪವಾದಂ ನೋತ್ಥಾಪ್ಯ 19 ಸ್ತೇಷಾಂ ಮತೇ ತಥಾ ಪೌಲೋ ಯಂ ಸಜೀವಂ ವದತಿ ತಸ್ಥಿನ್ ಯೀಶುನಾಮನಿ ಮೃತಜನೇ ಚ ತಸ್ಯ ವಿರುದ್ಧಂ ಕಥಿತವನ್ತಃ | 20 ತತೋಹಂ ತಾದ್ಯಗ್ನಿಚಾರೇ ಸಂಶಯಾನಃ ಸನ್ ಕಥಿತವಾನ್ ತ್ವಂ ಯಿರೂಶಾಲಮಂ ಗತ್ವಾ ಕಿಂ ತತ್ರ ವಿಚಾರಿತೋ ಭವಿತುಮ್ ಇಚ್ಛಸಿ? 21 ತದಾ ಪೌಲೋ ಮಹಾರಾಜಸ್ಯ ನಿಕಟೇ ವಿಚಾರಿತೋ ಭವಿತುಂ ಪ್ರಾರ್ಥಯತ, ತಸ್ಮಾದ್ ಯಾವತ್ಕಾಲಂ ತಂ ಕೈಸರಸ್ಯ ಸಮೀಪಂ ಪ್ರೇಷಯಿತುಂ ನ ಶಕ್ನೋಮಿ ತಾವತ್ಕಾಲಂ ತಮತ್ರ ಸ್ಥಾಯಿತುಮ್ ಆದಿಷ್ಟವಾನ್ | 22 ತತ ಆಗ್ರಿಪ್ಪಃ ಫೀಷ್ಟಮ್ ಉಕ್ತವಾನ್, ಅಹಮಪಿ ತಸ್ಯ ಮಾನುಷಸ್ಯ ಕಥಾಂ ಶ್ರೋತುಮ್ ಅಭಿಲಷಾಮಿ | ತದಾ ಫೀಷ್ಟೋ ವ್ಯಾಹರತ ಶ್ವಸ್ತದೀಯಾಂ ಕಥಾಂ ತ್ವಂ ಶ್ರೋಷ್ಯಸಿ | 23 ಪರಸ್ಥಿನ್ ದಿವಸೇ ಆಗ್ರಿಪ್ಪೋ ಬರ್ಣೀಕೀ ಚ ಮಹಾಸಮಾಗಮಂ ಕೃತ್ವಾ ಪ್ರಧಾನವಾಹಿನೀಪತಿಭಿ ನಫಗರಸ್ಥಪ್ರಧಾನಲೋಕೈಶ್ಚ ಸಹ ಮಿಲಿತ್ವಾ ರಾಜಗೃಹಮಾಗತ್ಯ ಸಮುಪಸ್ಥಿತೌ ತದಾ ಫೀಷ್ಟಸ್ಯಾಜ್ಞಯಾ ಪೌಲ ಆನೀತೋಽಭವತ್ | 24 ತದಾ ಫೀಷ್ಟಃ ಕಥಿತವಾನ್ ಹೇ ರಾಜನ್ ಆಗ್ರಿಪ್ಪ ಹೇ ಉಪಸ್ಥಿತಾಃ ಸರ್ವೇ ಲೋಕಾ ಯಿರೂಶಾಲಮ್ಗರೇ ಯಿಹೂದೀಯಲೋಕಸಮೂಹೋ ಯಸ್ಥಿನ್ ಮಾನುಷೇ ಮಮ ಸಮೀಪೇ ನಿವೇದನಂ ಕೃತ್ವಾ ಪ್ರೋಚ್ಛ್ಯಃ ಕಥಾಮಿಮಾಂ ಕಥಿತವಾನ್ ಪುನರಲ್ಪಕಾಲಮಪಿ ತಸ್ಯ ಜೀವನಂ ನೋಚಿತಂ ತಮೇತಂ ಮಾನುಷಂ ಪ್ರಶ್ನತ | 25 ಕಿನ್ತ್ವೇಷ ಜನಃ ಪ್ರಾಣನಾಶಹಂ ಕಿಮಪಿ ಕರ್ಮ್ಯ ನ ಕೃತವಾನ್ ಇತ್ಯಜಾನಾಂ ತಥಾಪಿ ಸ ಮಹಾರಾಜಸ್ಯ ಸನ್ನಿಧೌ ವಿಚಾರಿತೋ ಭವಿತುಂ ಪ್ರಾರ್ಥಯತ ತಸ್ಮಾತ್ ತಸ್ಯ ಸಮೀಪಂ ತಂ ಪ್ರೇಷಯಿತುಂ ಮತಿಮಕರವಮ್ | 26 ಕಿನ್ತು ಶ್ರೀಯುಕ್ತಸ್ಯ ಸಮೀಪಮ್ ಏತಸ್ಥಿನ್ ಕಿಂ ಲೇಖನೀಯಮ್ ಇತ್ಯಸ್ಯ ಕಸ್ಯಚಿನ್ ನಿರ್ಣಯಸ್ಯ ನ ಜಾತತ್ವಾದ್ ಏತಸ್ಯ ವಿಚಾರೇ ಸತಿ ಯಥಾಹಂ ಲೇಖಿತುಂ ಕಿಜ್ಞನ ನಿಶ್ಚಿತಂ ಪ್ರಾಪ್ನೋಮಿ ತದರ್ಥಂ ಯುಷ್ಮಾಕಂ ಸಮಕ್ಷಂ ವಿಶೇಷತೋ ಹೇ ಆಗ್ರಿಪ್ಪರಾಜ ಭವತಃ ಸಮಕ್ಷಮ್ ಏತಮ್ ಆನಯೇ | 27 ಯತೋ ಬನ್ನಿಪ್ರೇಷಣಸಮಯೇ ತಸ್ಯಾಭಿಯೋಗಸ್ಯ ಕಿಚ್ಛಿದಲೇಖನಮ್ ಅಹಮ್ ಅಯುಕ್ತಂ ಜಾನಾಮಿ |

26 ತತ ಆಗ್ರಿಪ್ಪಃ ಪೌಲಮ್ ಅವಾದೀತ್, ನಿಜಾಂ ಕಥಾಂ ಕಥಯಿತುಂ ತುಭ್ಯಮ್ ಅನುಮತಿ ದೀಯತೇ | ತಸ್ಮಾತ್ ಪೌಲಃ ಕರಂ ಪ್ರಸಾರ್ಯ ಸ್ವಸ್ಥಿನ್ ಉತ್ತರಮ್ ಅವಾದೀತ್ | 2 ಹೇ ಆಗ್ರಿಪ್ಪರಾಜ ಯತ್ಕಾರಣಾದಹಂ ಯಿಹೂದೀಯೈರಪವಾದಿತೋ ಽಭವಂ ತಸ್ಯ ವೃತ್ತಾನ್ತಮ್ ಅದ್ಯ ಭವತಃ ಸಾಕ್ಷಾನ್ ನಿವೇದಯಿತುಮನುಮತೋಹಮ್ ಇದಂ ಸ್ವೀಯಂ ಪರಮಂ ಭಾಗ್ಯಂ ಮನ್ಯೇ; 3 ಯತೋ ಯಿಹೂದೀಯಲೋಕಾನಾಂ ಮಧ್ಯೇ ಯಾ ಯಾ ರೀತಿಃ ಸೂಕ್ಷ್ಮವಿಚಾರಾಶ್ಚ ಸನ್ನಿ ತೇಷು ಭವಾನ್ ವಿಜ್ಞತಮಃ; ಅತಏವ ಪ್ರಾರ್ಥಯೇ ಧೈರ್ಯಮವಲಮ್ಬ್ಯ ಮಮ ನಿವೇದನಂ ಶ್ರ್ತುಹೋತು | 4 ಅಹಂ ಯಿರೂಶಾಲಮ್ಗರೇ ಸ್ವದೇಶೀಯಲೋಕಾನಾಂ ಮಧ್ಯೇ ತಿಷ್ಠನ್ ಆ ಯೌವನಕಾಲಾದ್ ಯದ್ರೂಪಮ್ ಆಚರಿತವಾನ್ ತದ್ ಯಿಹೂದೀಯಲೋಕಾಃ ಸರ್ವೇ ವಿದನ್ತಿ | 5 ಅಸ್ಮಾಕಂ ಸರ್ವೇಭ್ಯಃ ಶುದ್ಧತಮಂ ಯತ್ ಫಿರೂಶೀಯಮತಂ ತದವಲಮ್ಬೀ ಭೂತ್ವಾಹಂ ಕಾಲಂ ಯಾಪಿತವಾನ್ ಯೇ ಜನಾ ಆ ಬಾಲ್ಯಕಾಲಾನ್ ಮಾಂ ಜಾನಾನ್ತಿ ತೇ ಏತಾದೃಶಂ ಸಾಕ್ಷ್ಯಂ ಯದಿ ದದಾತಿ ತರ್ಹಿ ದಾತುಂ ಶಕ್ನುವನ್ತಿ | 6 ಕಿನ್ತು ಹೇ ಆಗ್ರಿಪ್ಪರಾಜ ಈಶ್ವರೋಽಸ್ಮಾಕಂ ಪೂರ್ವಪುರುಷಾಣಾಂ ನಿಕಟೇ ಯದ್ ಅಜ್ಞೇಕೃತವಾನ್ ತಸ್ಯ ಪ್ರತ್ಯಾಶಾಹೇತೋರಹಮ್ ಇದಾನೀಂ ವಿಚಾರಸ್ಥಾನೇ ದಣ್ಡಾಯಮಾನೋಸ್ಮಿ | 7 ತಸ್ಯಾಜ್ಞೇಕಾರಸ್ಯ ಫಲಂ ಪ್ರಾಪ್ತಮ್ ಅಸ್ಮಾಕಂ ದ್ವಾದಶವಂಶಾ ದಿವಾನಿಶಂ ಮಹಾಯತ್ವಾದ್ ಈಶ್ವರಸೇವನಂ ಕೃತ್ವಾ ಯಾಂ ಪ್ರತ್ಯಾಶಾಂ ಕುರ್ವನ್ತಿ ತಸ್ಯಾಃ ಪ್ರತ್ಯಾಶಾಯಾ ಹೇತೋರಹಂ ಯಿಹೂದೀಯೈರಪವಾದಿತೋಽಭವಮ್ | 8 ಈಶ್ವರೋ ಮೃತಾನ್ ಉತ್ಥಾಪಯಿಷ್ಯತೀತಿ ವಾಕ್ಯಂ ಯುಷ್ಮಾಕಂ ನಿಕಟೇಽಸಮ್ಭವಂ ಕುತೋ ಭವೇತ್? 9 ನಾಸರತೀಯಯೀಶೋ ನಾಫಮೋ ವಿರುದ್ಧಂ ನಾನಾಪ್ರಕಾರಪ್ರತಿಕೂಲಾಚರಣಮ್

ಉಚಿತಮ್ ಇತ್ಯಹಂ ಮನಸಿ ಯಥಾರ್ಥಂ ವಿಜ್ಞಾಯ 10 ಯಿರೂಶಾಲಮನಗರೇ ತದಕರವಂ ಫಲತಃ ಪ್ರಧಾನಯಾಜಕಸ್ಯ
 ನಿಕಟಾತ್ ಕ್ಷಮತಾಂ ಪ್ರಾಪ್ಯ ಬಹೂನ್ ಪವಿತ್ರಲೋಕಾನ್ ಕಾರಾಯಾಂ ಬದ್ಧವಾನ್ ವಿಶೇಷತಸ್ತೇಷಾಂ ಹನನಸಮಯೇ
 ತೇಷಾಂ ವಿದುದ್ಧಾಂ ನಿಜಾಂ ಸಮ್ಮತಿಂ ಪ್ರಕಾಶಿತವಾನ್ | 11 ವಾರಂ ವಾರಂ ಭಜನಭವನೇಷು ತೇಭ್ಯೋ ದಣ್ಣಂ ಪ್ರದತ್ತವಾನ್
 ಬಲಾತ್ ತಂ ಧರ್ಮಂ ನಿಂದಯಿತವಾಂಶ್ಚ ಪುನಶ್ಚ ತಾನ್ ಪ್ರತಿ ಮಹಾಕ್ರೋಧಾದ್ ಉನ್ನತಃ ಸನ್ ವಿದೇಶೀಯನಗರಾಣಿ
 ಯಾವತ್ ತಾನ್ ತಾಡಿತವಾನ್ | 12 ಇತ್ಥಂ ಪ್ರಧಾನಯಾಜಕಸ್ಯ ಸಮೀಪಾತ್ ಶಕ್ತಿಮ್ ಅಜ್ಞಾಪತ್ರಜ್ಞ ಲಬ್ಧ್ವಾ ದರ್ಮೇಷ್ಠಕಗರಂ
 ಗತವಾನ್ | 13 ತದಾಹಂ ಹೇ ರಾಜನ್ ಮಾರ್ಗಮಧ್ಯೇ ಮಧ್ಯಾಹ್ನಕಾಲೇ ಮಮ ಮದೀಯಸಭೆನಾಂ ಲೋಕಾನಾಶ್ಚ ಚತಸ್ಯಷು
 ದಿಕ್ಷು ಗಗಣಾತ್ ಪ್ರಕಾಶಮಾನಾಂ ಭಾಸ್ವರತೋಪಿ ತೇಜಸ್ವತೀಂ ದೀಪ್ತಿಂ ದೃಷ್ಟವಾನ್ | 14 ತಸ್ಮಾದ್ ಅಸ್ಮಾಸು ಸರ್ವೇಷು
 ಭೂಮೌ ಪತಿತೇಷು ಸತ್ತು ಹೇ ಶೌಲ ಹೈ ಶೌಲ ಕುತೋ ಮಾಂ ತಾಡಯಸಿ? ಕಣ್ಣುಕಾನಾಂ ಮುಖೇ ಪಾದಾಹನನಂ ತವ
 ದುಃಸಾದ್ಯಮ್ ಇಬ್ರೀಯಭಾಷಯಾ ಗದಿತ ಏತಾದೃಶ ಏಕಃ ಶಬ್ದೋ ಮಯಾ ಶ್ರುತಃ | 15 ತದಾಹಂ ಪೃಷ್ಟವಾನ್ ಹೇ
 ಪ್ರಭೋ ಕೋ ಭವಾನ್? ತತಃ ಸ ಕಥಿತವಾನ್ ಯಂ ಯೀಶುಂ ತ್ವಂ ತಾಡಯಸಿ ಸೋಹಂ, 16 ಕಿನ್ತು ಸಮುತ್ತಿಷ್ಟ ತ್ವಂ
 ಯದ್ ದೃಷ್ಟವಾನ್ ಇತಃ ಪುನಶ್ಚ ಯದೃತ್ ತ್ವಾಂ ದರ್ಶಯಿಷ್ಯಾಮಿ ತೇಷಾಂ ಸರ್ವೇಷಾಂ ಕಾರ್ಯಾಣಾಂ ತ್ವಾಂ ಸಾಕ್ಷಿಣಂ
 ಮಮ ಸೇವಕಜ್ಞ ಕರ್ತುಮ್ ದರ್ಶನಮ್ ಅದಾಮ್ | 17 ವಿಶೇಷತೋ ಯಿಹೂದೀಯಲೋಕೇಭ್ಯೋ ಭಿನ್ನಜಾತೀಯೇಭ್ಯಶ್ಚ
 ತ್ವಾಂ ಮನೋನೀತಂ ಕೃತ್ವಾ ತೇಷಾಂ ಯಥಾ ಪಾಪಮೋಚನಂ ಭವತಿ 18 ಯಥಾ ತೇ ಮಯಿ ವಿಶ್ವಸ್ಯ ಪವಿತ್ರೀಕೃತಾನಾಂ
 ಮಧ್ಯೇ ಭಾಗಂ ಪ್ರಾಪ್ನುವನ್ತಿ ತದಭಿಪ್ರಾಯೇಣ ತೇಷಾಂ ಜ್ಞಾನಚಕ್ಷೂಷಿ ಪ್ರಸನ್ನಾನಿ ಕರ್ತುಂ ತಥಾನ್ಯಕಾರಾದ್ ದೀಪ್ತಿಂ
 ಪ್ರತಿ ಶೈತಾನಾದಿಕಾರಾಚ್ಚ ಈಶ್ವರಂ ಪ್ರತಿ ಮತೀಃ ಪರಾವರ್ತಯಿತುಂ ತೇಷಾಂ ಸಮೀಪಂ ತ್ವಾಂ ಪ್ರೇಷ್ಯಾಮಿ | 19 ಹೇ
 ಆಗ್ರಿಪ್ಪರಾಜ ಏತಾದೃಶಂ ಸ್ವರ್ಗೀಯಪ್ರತ್ಯಾದೇಶಂ ಅಗ್ರಾಹ್ಯಮ್ ಅಕೃತ್ವಾಹಂ 20 ಪ್ರಥಮತೋ ದರ್ಮೇಷ್ಠಕಗರೇ ತತೋ
 ಯಿರೂಶಾಲಮಿ ಸರ್ವ್ವಸ್ಮಿನ್ ಯಿಹೂದೀಯದೇಶೇ ಅನ್ಯೇಷು ದೇಶೇಷು ಚ ಯೇನ ಲೋಕಾ ಮತಿಂ ಪರಾವರ್ತೃ ಈಶ್ವರಂ ಪ್ರತಿ
 ಪರಾವರ್ತಯಂತೇ, ಮನಃಪರಾವರ್ತನಯೋಗ್ಯಾನಿ ಕರ್ಮಾಣಿ ಚ ಕುರ್ವನ್ತಿ ತಾದೃಶಮ್ ಉಪದೇಶಂ ಪ್ರಜಾರಿತವಾನ್ | 21
 ಏತತ್ಕಾರಣಾದ್ ಯಿಹೂದೀಯಾ ಮಧ್ಯೇಮನ್ದಿರಂ ಮಾಂ ಧೃತ್ವಾ ಹನ್ತುಮ್ ಉದ್ಯತಾಃ | 22 ತಥಾಪಿ ಖ್ರೀಷ್ಣೋ ದುಃಖಂ
 ಭುಕ್ತ್ವಾ ಸರ್ವೇಷಾಂ ಪೂರ್ವಂ ಶ್ರುತಾನಾದ್ ಉತ್ಥಾಯ ನಿಜದೇಶೀಯಾನಾಂ ಭಿನ್ನದೇಶೀಯಾನಾಶ್ಚ ಸಮೀಪೇ ದೀಪ್ತಿಂ
 ಪ್ರಕಾಶಯಿಷ್ಯತಿ 23 ಭವಿಷ್ಯದ್ವಾದಿಗಣೋ ಮೂಸಾಶ್ಚ ಭಾವಿಕಾರ್ಯಸ್ಯ ಯದಿದಂ ಪ್ರಮಾಣಮ್ ಅದದುರೇತದ್ ವಿನಾನ್ಯಾಂ
 ಕಥಾಂ ನ ಕಥಯಿತ್ವಾ ಈಶ್ವರಾದ್ ಅನುಗ್ರಹಂ ಲಬ್ಧ್ವಾ ಮಹತಾಂ ಕ್ಷುದ್ರಾಣಾಶ್ಚ ಸರ್ವೇಷಾಂ ಸಮೀಪೇ ಪ್ರಮಾಣಂ ದತ್ವಾ ದ್ಯ
 ಯಾವತ್ ತಿಷ್ಠಾಮಿ | 24 ತಸ್ಯಮಾಂ ಕಥಾಂ ನಿಶಮ್ಯ ಫೀಷ್ಟ ಉಚ್ಛೇಃ ಸ್ವರೇಣ ಕಥಿತವಾನ್ ಹೇ ಪೌಲ ತ್ವಮ್ ಉನ್ನತೋಸಿ
 ಬಹುವಿದ್ಯಾಭ್ಯಾಸೇನ ತ್ವಂ ಹತಜ್ಞಾನೋ ಜಾತಃ | 25 ಸ ಉಕ್ತವಾನ್ ಹೇ ಮಹಾಮಹಿಮ ಫೀಷ್ಟ ನಾಹಮ್ ಉನ್ನತಃ ಕಿನ್ತು ಸತ್ಯಂ
 ವಿವೇಚನೀಯಶ್ಚ ವಾಕ್ಯಂ ಪ್ರಸ್ತೌಮಿ | 26 ಯಸ್ಯ ಸಾಕ್ಷಾದ್ ಅಕ್ಷೋಭಃ ಸನ್ ಕಥಾಂ ಕಥಯಾಮಿ ಸ ರಾಜಾ ತದ್ವೃತ್ತಾಂತಂ
 ಜಾನಾತಿ ತಸ್ಯ ಸಮೀಪೇ ಕಿಮಪಿ ಗುಪ್ತಂ ನೇತಿ ಮಯಾ ನಿಶ್ಚಿತಂ ಬುದ್ಧತೇ ಯತಸ್ತದ್ ವಿಜನೇ ನ ಕೃತಂ | 27 ಹೇ ಆಗ್ರಿಪ್ಪರಾಜ
 ಭವಾನ್ ಕಿಂ ಭವಿಷ್ಯದ್ವಾದಿಗಣೋಕ್ತಾನಿ ವಾಕ್ಯಾನಿ ಪ್ರತ್ಯೇತಿ? ಭವಾನ್ ಪ್ರತ್ಯೇತಿ ತದಹಂ ಜಾನಾಮಿ | 28 ತತ ಆಗ್ರಿಪ್ಪಃ ಪೌಲಮ್
 ಅಭಿಹಿತವಾನ್ ತ್ವಂ ಪ್ರವೃತ್ತಿಂ ಜನಯಿತ್ವಾ ಪ್ರಾಯೇಣ ಮಾಮಪಿ ಖ್ರೀಷ್ಟೀಯಂ ಕರೋಷಿ | 29 ತತಃ ಸೋಽವಾದೀತ್ ಭವಾನ್
 ಯೇ ಯೇ ಲೋಕಾಶ್ಚ ಮಮ ಕಥಾಮ್ ಅದೃಶ್ಯಂತಿ ಪ್ರಾಯೇಣ ಇತಿ ನಹಿ ಕಿನ್ತೇತತ್ ಶೃಜ್ಯಲಬನ್ತಂ ವಿನಾ ಸರ್ವಥಾ ತೇ
 ಸರ್ವೇ ಮಾದೃಶಾ ಭವನ್ತಿ ತೀಶ್ಚಸ್ಯ ಸಮೀಪೇ ಪ್ರಾರ್ಥಯೇಽಹಮ್ | 30 ಏತಸ್ಯಾಂ ಕಥಾಯಾಂ ಕಥಿತಾಯಾಂ ಸ ರಾಜಾ
 ಸೋಽಧಿಪತಿ ಬರ್ಣೀಕೀ ಸಭಾಸ್ಥಾ ಲೋಕಾಶ್ಚ ತಸ್ಮಾದ್ ಉತ್ಥಾಯ 31 ಗೋಪನೇ ಪರಸ್ಪರಂ ವಿವಿಚ್ಯ ಕಥಿತವನ್ತ ಏಷ ಜನೋ
 ಬನ್ನನಾರ್ಹಂ ಪ್ರಾಣಹನನಾರ್ಹಂ ವಾ ಕಿಮಪಿ ಕರ್ಮ ನಾಕರೋತ್ | 32 ತತ ಆಗ್ರಿಪ್ಪಃ ಫೀಷ್ಟಮ್ ಅವದತ್, ಯದ್ಯೇಷ
 ಮಾನುಷಃ ಕೈಸರಸ್ಯ ನಿಕಟೇ ವಿಚಾರಿತೋ ಭವಿತುಂ ನ ಪ್ರಾರ್ಥಯಿಷ್ಯತ್ ತರ್ಹಿ ಮುಕ್ತೋ ಭವಿತುಮ್ ಅಶಕ್ತತ್ |

27 ಜಲಪಥೇನಾಸ್ಮಾಕಮ್ ಇತೋಲಿಯಾದೇಶಂ ಪ್ರತಿ ಯಾತ್ರಾಯಾಂ ನಿಶ್ಚಿತಾಯಾಂ ಸತ್ಯಾಂ ತೇ ಯೂಲಿಯನಾಮ್ನೋ
 ಮಹಾರಾಜಸ್ಯ ಸಂಘಾತಾನ್ತರ್ಗತಸ್ಯ ಸೇನಾಪತೇಃ ಸಮೀಪೇ ಪೌಲಂ ತದನ್ಯಾನ್ ಕತಿನಯಜನಾಂಶ್ಚ ಸಮಾರ್ಪಯನ್ | 2
 ವಯಮ್ ಆದ್ರಾಮುಕ್ತೀಯಂ ಪೋತಮೇಕಮ್ ಆರುಹ್ಯ ಅಶಿಯಾದೇಶಸ್ಯ ತಟಸಮೀಪೇನ ಯಾತುಂ ಮತಿಂ ಕೃತ್ವಾ ಲಚ್ಛರಮ್
 ಉತ್ಥಾಪ್ಯ ಪೋತಮ್ ಅಮೋಚಯಾಮಃ; ಮಾಕಿದನಿಯಾದೇಶಸ್ಯಧಿಷಲನೀಕೀನಿವಾಸ್ಯಾರಿಸ್ತಾರ್ಖನಾಮಾ ಕಶ್ಚಿದ್ ಜನೋಽಸ್ಮಾಭಿಃ

ಸಾರ್ಥಮ್ ಅಸೀತ್ | 3 ಪರಸ್ಮಿನ್ ದಿವಸೇ ಽಸ್ಮಾಭಿಃ ಸೀದೋನ್ನಗರೇ ಪೋತೇ ಲಾಗತೇ ತತ್ರ ಯೂಲಿಯಃ ಸೇನಾಪತಿಃ
 ಪೌಲಂ ಪ್ರತಿ ಸೌಜನ್ಯಂ ಪ್ರದರ್ಯ್ ಸಾನ್ತ್ವನಾರ್ಥಂ ಬನ್ಯುಬಾನ್ಯವಾನ್ ಉಪಯಾತುಮ್ ಅನುಜ್ಞೌ | 4 ತಸ್ಮಾತ್ ಪೋತೇ
 ಮೋಚಿತೇ ಸತಿ ಸಮ್ಪ್ರಿಖವಾಯೋಃ ಸಮ್ಪ್ರವಾದ್ ವಯಂ ಕುಪ್ರೋಪದ್ವೀಪಸ್ಯ ತೀರಸಮೀಪೇನ ಗತವನ್ತಃ | 5 ಕಿಲಿಕ್ತಿಯಾಯಾಃ
 ಪಾಮ್ನುಲಿಯಾಶ್ಚ ಸಮುದ್ರಸ್ಯ ಪಾರಂ ಗತ್ವಾ ಲೂಕಿಯಾದೇಶಾನ್ಯಗರ್ತಂ ಮುರಾನಗರಮ್ ಉಪಾತಿಷ್ಠಾಮ | 6 ತತ್ಪ್ರಾನ್ತಾದ್
 ಇತಾಲಿಯಾದೇಶಂ ಗಚ್ಛತಿ ಯಃ ಸಿಕನ್ದರಿಯಾನಗರಸ್ಯ ಪೋತಸ್ತಂ ತತ್ರ ಪ್ರಾಪ್ಯ ಶತಸೇನಾಪತಿಸ್ತಂ ಪೋತಮ್ ಅಸ್ಮಾನ್
 ಆರೋಹಯತ್ | 7 ತತಃ ಪರಂ ಬಹೂನಿ ದಿನಾನಿ ಶನ್ಯಃ ಶನ್ಯಃ ಗತ್ವಾ ಕ್ಷೀದಪಾರ್ಶ್ವೋಪಸ್ಥಿಃ ಪೂರ್ವಂ ಪ್ರತಿಕೂಲೇನ
 ಪವನೇನ ವಯಂ ಸಲ್ಮೋನ್ಯಾಃ ಸಮ್ಪ್ರಿಖಮ್ ಉಪಸ್ಥಾಯ ಕ್ರೀತ್ಯುಪದ್ವೀಪಸ್ಯ ತೀರಸಮೀಪೇನ ಗತವನ್ತಃ | 8 ಕಷ್ಟೇನ
 ತಮುಕ್ತೀರ್ಯ್ಕ ಲಾಸೇಯಾನಗರಸ್ಥಾಧಃ ಸುನ್ದರನಾಮಕಂ ಖಾತಮ್ ಉಪಾತಿಷ್ಠಾಮ | 9 ಇತ್ಥಂ ಬಹುತಿಥಃ ಕಾಲೋ
 ಯಾಪಿತ ಉಪವಾಸದಿನಇಶ್ಚಾತೀತಂ, ತತ್ಕಾರಣಾತ್ ನೌವತ್ಯನಿ ಭಯಜ್ಞರೇ ಸತಿ ಪೌಲೋ ವಿನಯೇನ ಕಥಿತವಾನ್, 10 ಹೇ
 ಮಹೇಚ್ಛಾ ಅಹಂ ನಿಶ್ಚಯಂ ಜಾನಾಮಿ ಯಾತ್ರಾಯಾಮಸ್ಯಾಮ್ ಅಸ್ಮಾಕಂ ಕ್ಲೇಶಾ ಬಹೂನಾಮಪಚಯಾಶ್ಚ ಭವಿಷ್ಯನ್ತಿ, ತೇ
 ಕೇವಲಂ ಪೋತಸಾಮಗ್ರೋರಿತಿ ನಹಿ, ಕಿನ್ತ್ವಾಸ್ಮಾಕಂ ಪ್ರಾಣಾನಾಮಪಿ | 11 ತದಾ ಶತಸೇನಾಪತಿಃ ಪೌಲೋಕ್ತವಾಕ್ಯತೋಪಿ
 ಕರ್ಣಧಾರಸ್ಯ ಪೋತವಣಿಜಶ್ಚ ವಾಕ್ಯಂ ಬಹುಮಂಸ್ತ | 12 ತತ್ ಖಾತಂ ಶೀತಕಾಲೇ ವಾಸಾರ್ಹಸ್ಥಾನಂ ನ ತಸ್ಮಾದ್
 ಅವಾಚೀಪ್ರತೀಚೋದಿಶೋಃ ಕ್ರೀತ್ಯಾಃ ಪೈನೀಕಿಯಖಾತಂ ಯಾತುಂ ಯದಿ ಶಕ್ಯವನ್ತಸ್ತರ್ಹಿ ತತ್ರ ಶೀತಕಾಲಂ ಯಾಪಯಿತುಂ
 ಪ್ರಾಯೇಣ ಸರ್ವೇ ಮನ್ತ್ರಯಾಮಾಸುಃ | 13 ತತಃ ಪರಂ ದಕ್ಷಿಣವಾಯು ಮ್ನಂ ವಹತೀತಿ ವಿಲೋಕ್ಯ ನಿಜಾಭಿಪ್ರಾಯಸ್ಯ ಸಿದ್ಧೇಃ
 ಸುಯೋಗೋ ಭವತೀತಿ ಬುದ್ಧ್ವಾ ಪೋತಂ ಮೋಚಯಿತ್ವಾ ಕ್ರೀತ್ಯುಪದ್ವೀಪಸ್ಯ ತೀರಸಮೀಪೇನ ಚಲಿತವನ್ತಃ | 14 ಕಿನ್ತ್ವಲ್ಲಕ್ಷಣಾತ್
 ಪರಮೇವ ಉರಕ್ಲದೋನ್ನಾಮಾ ಪ್ರತಿಕೂಲಃ ಪ್ರಚಕ್ಷೋ ವಾಯು ವರ್ಹನ್ ಪೋತೇಽಲಗೀತ್ 15 ತಸ್ಯಾಭಿಮುಖಂ ಗನ್ತುಮ್
 ಪೋತಸ್ಯಾಶಕ್ತತ್ವಾದ್ ವಯಂ ವಾಯುನಾ ಸ್ವಯಂ ನೀತಾಃ | 16 ಅನನ್ದರಂ ಕ್ಲೋದಿನಾಮ್ನು ಉಪದ್ವೀಪಸ್ಯ ಕೂಲಸಮೀಪೇನ
 ಪೋತಂ ಗಮಯಿತ್ವಾ ಬಹುನಾ ಕಷ್ಟೇನ ಕ್ಷುದ್ರನಾವಮ್ ಅರಕ್ಷಾಮ | 17 ತೇ ತಾಮಾರುಹ್ಯ ರಜ್ಜು ಪೋತಸ್ಯಾಧೋಭಾಗಮ್
 ಅಬದ್ಧನ್ ತದನನ್ದರಂ ಚೇತ್ ಪೋತೋ ಸೈಕತೇ ಲಗತೀತಿ ಭಯಾದ್ ವಾತವಸನಾನ್ಯಮೋಚಯನ್ ತತಃ ಪೋತೋ
 ವಾಯುನಾ ಚಾಲಿತಃ | 18 ಕಿನ್ತ್ವ ಕ್ರಮಶೋ ವಾಯೋಃ ಪ್ರಬಲತ್ವಾತ್ ಪೋತೋ ದೋಲಾಯಮಾನೋಽಭವತ್ ಪರಸ್ಮಿನ್
 ದಿವಸೇ ಪೋತಸ್ಯಾನಿ ಕತಿಪಯಾನಿ ದ್ರವ್ಯಾಣಿ ತೋಯೇ ನಿಕ್ಷಿಪ್ತಾನಿ | 19 ತ್ಮತೀಯದಿವಸೇ ವಯಂ ಸ್ವಹಸ್ಯಃ ಪೋತಸಜ್ಜನದ್ರವ್ಯಾಣಿ
 ನಿಕ್ಷಿಪ್ತವನ್ತಃ | 20 ತತೋ ಬಹುದಿನಾನಿ ಯಾವತ್ ಸೂರ್ಯ್ಯನಕ್ಷತ್ರಾದೀನಿ ಸಮಾಚ್ಛನ್ನಾನಿ ತತೋ ಽತೀವ ವಾತ್ಯಾಗಮಾದ್
 ಅಸ್ಮಾಕಂ ಪ್ರಾಣರಕ್ಷಾಯಾಃ ಕಾಪಿ ಪ್ರತ್ಯಾಶಾ ನಾತಿಷ್ಯತ್ | 21 ಬಹುದಿನೇಷು ಲೋಕ್ಯರನಾಹಾರೇಣ ಯಾಪಿತೇಷು ಸರ್ವೇಷಾಂ
 ಸಾಕ್ಷತ್ ಪೌಲಸ್ಥಿಷ್ಠನ್ ಅಕಥಯತ್, ಹೇ ಮಹೇಚ್ಛಾಃ ಕ್ರೀತ್ಯುಪದ್ವೀಪಾತ್ ಪೋತಂ ನ ಮೋಚಯಿತುಮ್ ಅಹಂ ಪೂರ್ವಂ
 ಯದ್ ಅವದಂ ತದ್ರಹಣಂ ಯುಷ್ಮಾಕಮ್ ಉಚಿತಮ್ ಅಸೀತ್ ತಥಾ ಕೃತೇ ಯುಷ್ಮಾಕಮ್ ಏಷಾ ವಿಪದ್ ಏಷೋಽಪಚಯಿಶ್ಚ
 ನಾಘಟಿಷ್ಯೇತಾಮ್ | 22 ಕಿನ್ತ್ವ ಸಾಮ್ರತಂ ಯುಷ್ಮಾನ್ ವಿನೀಯ ಬ್ರವೀಮ್ಯಹಂ, ಯೂಯಂ ನ ಕ್ಷುಭ್ತ ಯುಷ್ಮಾಕಮ್ ಏಕಸ್ಯಾಪಿ
 ಪ್ರಾಣಿನೋ ಹಾನಿ ನ ಭವಿಷ್ಯತಿ, ಕೇವಲಸ್ಯ ಪೋತಸ್ಯ ಹಾನಿ ಭವಿಷ್ಯತಿ | 23 ಯತೋ ಯಸ್ಯೇಶ್ವರಸ್ಯ ಲೋಕೋಽಹಂ
 ಯಇಶ್ಚಾಹಂ ಪರಿಚರಾಮಿ ತದೀಯ ಏಕೋ ದೂತೋ ಹ್ಯೋ ರಾತ್ರೌ ಮಮಾನಿಕೇ ತಿಷ್ಠನ್ ಕಥಿತವಾನ್, 24 ಹೇ ಪೌಲ ಮಾ
 ಭೈಷೀಃ ಕೈಸರಸ್ಯ ಸಮ್ಪ್ರಿಖೇ ತ್ವಯೋಪಸ್ಥಾತವ್ಯಂ; ತವೈತಾನ್ ಸಜ್ಜಿನೋ ಲೋಕಾನ್ ಈಶ್ವರಸ್ತುಭ್ಯಂ ದತ್ತವಾನ್ | 25 ಅತಃಪವ
 ಹೇ ಮಹೇಚ್ಛಾ ಯೂಯಂ ಸ್ಥಿರಮನಸೋ ಭವತ ಮಹ್ಯಂ ಯಾ ಕಥಾಕಥಿ ಸಾವಶ್ಯಂ ಘಟಿಷ್ಯತೇ ಮಮೈತಾದೃಶೀ ವಿಶ್ವಾಸ
 ಈಶ್ವರೇ ವಿದ್ಯತೇ, 26 ಕಿನ್ತ್ವ ಕಸ್ಯಚಿದ್ ಉಪದ್ವೀಪಸ್ಯೋಪರಿ ಪತಿತವ್ಯಮ್ ಅಸ್ಮಾಭಿಃ | 27 ತತಃ ಪರಮ್ ಆದ್ರಿಯಾಸಮುದ್ರೇ
 ಪೋತಸ್ಯದೈವ ದೋಲಾಯಮಾನಃ ಸನ್ ಇತಸ್ತತೋ ಗಚ್ಛನ್ ಚತುರ್ದಶದಿವಸಸ್ಯ ರಾತ್ರೇ ದ್ವಿತೀಯಪ್ರಹರಸಮಯೇ ಕಸ್ಯಚಿತ್
 ಸ್ಥಲಸ್ಯ ಸಮೀಪಮಪತಿಷ್ಯತೀತಿ ಪೋತೀಯಲೋಕಾ ಅನ್ವಮನ್ಯನ್ತ | 28 ತತಸ್ತೇ ಜಲಂ ಪರಿಮಾಯ ತತ್ರ ವಿಂಶತಿ ವ್ಯಾಮಾ
 ಜಲಾನೀತಿ ಜ್ಞಾತವನ್ತಃ | ಕಿಚ್ಛೈದ್ಧೂರಂ ಗತ್ವಾ ಪುನರಪಿ ಜಲಂ ಪರಿಮಿತವನ್ತಃ | ತತ್ರ ಪಶ್ಚಾದಶ ವ್ಯಾಮಾ ಜಲಾನಿ ದೃಷ್ಟ್ವಾ 29 ಚೇತ್
 ಪಾಷಾಣೇ ಲಗತೀತಿ ಭಯಾತ್ ಪೋತಸ್ಯ ಪಶ್ಚಾದ್ಯಾಗತಶ್ಚತುರೋ ಲಜ್ಜರಾನ್ ನಿಕ್ಷಿಪ್ಯ ದಿವಾಕರಮ್ ಅಪೇಕ್ಷ್ಯ ಸರ್ವೇ ಸ್ಥಿತವನ್ತಃ |
 30 ಕಿನ್ತ್ವ ಪೋತೀಯಲೋಕಾಃ ಪೋತಾಗ್ರಭಾಗೇ ಲಜ್ಜರನಿಕ್ಷೇಪಂ ಛಲಂ ಕೃತ್ವಾ ಜಲಧೌ ಕ್ಷುದ್ರನಾವಮ್ ಅವರೋಹ್ಯ
 ಪಲಾಯಿತುಮ್ ಅಚೇಷ್ಟನ್ತ | 31 ತತಃ ಪೌಲಃ ಸೇನಾಪತಯೇ ಸೈನ್ಯಗಣಾಯ ಚ ಕಥಿತವಾನ್, ಏತೇ ಯದಿ ಪೋತಮದ್ಯೇ ನ
 ತಿಷ್ಯನ್ತಿ ತರ್ಹಿ ಯುಷ್ಮಾಕಂ ರಕ್ಷಣಂ ನ ಶಕ್ಯಂ | 32 ತದಾ ಸೇನಾಗಣೋ ರಜ್ಜುನ್ ಛಿತ್ವಾ ನಾವಂ ಜಲೇ ಪತಿತುಮ್ ಅದದಾತ್ |

33 ಪ್ರಭಾತಸಮಯೇ ಪೌಲಃ ಸರ್ವಾನ ಜನಾನ್ ಭೋಜನಾರ್ಥಂ ಪ್ರಾರ್ಥ್ಯ ವ್ಯಾಹರತ್, ಅದ್ಯ ಚತುರ್ದಶದಿನಾನಿ ಯಾವದ್ ಯೂಯಮ್ ಅಪೇಕ್ಷಮಾನಾ ಅನಾಹಾರಾಃ ಕಾಲಮ್ ಅಯಾಪಯತ ಕಿಮಪಿ ನಾಭುಂಗ್ | 34 ಅತೋ ವಿನಯೇಽಹಂ ಭಕ್ತಂ ಭುಜ್ಯತಾಂ ತತೋ ಯುಷ್ಮಾತಂ ಮಜ್ಜಲಂ ಭವಿಷ್ಯತಿ, ಯುಷ್ಮಾತಂ ಕಸ್ಯಚಿಜ್ಜನಸ್ಯ ಶಿರಸಃ ಕೇಶೈಕೋಪಿ ನ ನಂಕ್ಷ್ಯತಿ | 35 ಇತಿ ವ್ಯಾಹೃತ್ಯ ಪೌಲಂ ಪೂಪಂ ಗೃಹೀತ್ವೇಶ್ವರಂ ಧನ್ಯಂ ಭಾಷಮಾಣಸ್ತಂ ಭಂಕ್ತ್ವಾ ಭೋಕ್ತುಮ್ ಆರಭ್ಯವಾನ್ | 36 ಅನನ್ದರಂ ಸರ್ವೇ ಚ ಸುಸ್ಥಿರಾಃ ಸನ್ತಃ ಖಾದ್ಯಾನಿ ಪರ್ಪ್ಯಗೃಹ್ಣನ್ | 37 ಅಸ್ಮಾಕಂ ಪೋತೇ ಷಟ್ಪತ್ರಧಿಕಶತದ್ವಯಲೋಕಾ ಆಸನ್ | 38 ಸರ್ವೇಷು ಲೋಕೇಷು ಯಥೇಷ್ಟಂ ಭುಕ್ತವತ್ಸು ಪೋತಸ್ಥನ್ ಗೋಧೂಮಾನ್ ಜಲಧೌ ನಿಕ್ಷಿಪ್ಯ ತೈಃ ಪೋತಸ್ಯ ಭಾರೋ ಲಘೂಕೃತಃ | 39 ದಿನೇ ಜಾತೇಽಪಿ ಸ ಕೋ ದೇಶ ಇತಿ ತದಾ ನ ಪರ್ಯುಚೀಯತಃ; ಕಿನ್ತು ತತ್ರ ಸಮತಟಮ್ ಏಕಂ ಖಾತಂ ದೃಷ್ಟ್ವಾ ಯದಿ ಶಕ್ಯಮ್ನುಸೌಗಿ ವಯಂ ತಸ್ಯಾಭ್ಯನ್ದರಂ ಪೋತಂ ಗಮಯಾಮ ಇತಿ ಮತಿಂ ಕೃತ್ವಾ ತೇ ಲಜ್ಜರಾನ್ ಛಿತ್ತ್ವಾ ಜಲಧೌ ತ್ಯಕ್ತವನ್ತಃ | 40 ತಥಾ ಕರ್ಣಬನ್ಧನಂ ಮೋಚಯಿತ್ತಾ ಪ್ರಧಾನಂ ವಾತವಸನಮ್ ಉತ್ತೋಲ್ಕೃತೀರಸಮೀಪಂ ಗತವನ್ತಃ | 41 ಕಿನ್ತು ದ್ವಯೋಃ ಸಮುದ್ರಯೋಃ ಸಜ್ಜಮಸ್ಥಾನೇ ಸೈಕತೋಪರಿ ಪೋತೇ ನಿಕ್ಷಿಪ್ತೇ ಽಗ್ರಭಾಗೇ ಬಾಧಿತೇ ಪಶ್ಚಾದ್ಭಾಗೇ ಪ್ರಬಲತರಜ್ಜೋಲಗತ್ ತೇನ ಪೋತೋ ಭಗ್ನಃ | 42 ತಸ್ಮಾತ್ ಬನ್ದಯಶ್ಚೇದ ಬಾಹುಭಿಸ್ತರನ್ತಃ ಪಲಾಯನ್ತೇ ಇತ್ಯಾಶಂಜಯಾ ಸೇನಾಗಣಸ್ಥಾನ ಹನ್ತುಮ್ ಅಮನ್ತ್ರಯತ್; 43 ಕಿನ್ತು ಶತಸೇನಾಪತಿಃ ಪೌಲಂ ರಕ್ಷಿತುಂ ಪ್ರಯತ್ನಂ ಕೃತ್ವಾ ತಾನ್ ತಚ್ಛೇಷ್ಣಾಯಾ ನಿವರ್ತ್ಯ ಇತ್ಯಾದಿಷ್ಟವಾನ್, ಯೇ ಬಾಹುತರಣಂ ಜಾನನ್ತಿ ತೇಽಗ್ರೇ ಪ್ರೋಲ್ಕಮ್ಪ್ಯ ಸಮುದ್ರೇ ಪತಿತ್ವಾ ಬಾಹುಭಿಸ್ತೀರ್ತ್ವಾ ಕೂಲಂ ಯಾನ್ತು | 44 ಅಪರಮ್ ಅವಶಿಷ್ಟಾ ಜನಾಃ ಕಾಷ್ಠಂ ಪೋತೀಯಂ ದ್ರವ್ಯಂ ವಾ ಯೇನ ಯತ್ ಪ್ರಾಪ್ಯತೇ ತದವಲಮ್ಪ್ಯಾ ಯಾನ್ತು; ಇತ್ಥಂ ಸರ್ವೇ ಭೂಮಿಂ ಪ್ರಾಪ್ಯ ಪ್ರಾಣೈ ಜೀವಿತಾಃ |

28 ಇತ್ಥಂ ಸರ್ವೇಷು ರಕ್ಷಾಂ ಪ್ರಾಪ್ತೇಷು ತತ್ರತ್ಯೋಪದ್ವೀಪಸ್ಯ ನಾಮ ಮಿಲಿತೇತಿ ತೇ ಜ್ಞಾತವನ್ತಃ | 2 ಅಸಭ್ಯಲೋಕಾ ಯಥೇಷ್ಟಮ್ ಅನುಕಮ್ನಾಂ ಕೃತ್ವಾ ವರ್ತಮಾನವೃಷ್ಟೇಃ ಶೀತಾಚ್ಚ ವಹ್ನಿಂ ಪ್ರಜ್ಜ್ವಲ್ಯಾಸ್ಮಾಕಮ್ ಆತಿಥ್ಯಮ್ ಅಕುರ್ವನ್ | 3 ಕಿನ್ತು ಪೌಲ ಇನ್ಧನಾನಿ ಸಂಗೃಹ್ಯ ಯದಾ ತಸ್ಮಿನ್ ಅಗ್ರೈ ನಿರಕ್ಷಿಪತ್, ತದಾ ವಹ್ನೇಃ ಪ್ರತಾಪಾತ್ ಏಕಃ ಕೃಷ್ಣಸರ್ಪೋ ನಿಗತ್ಯ ತಸ್ಯ ಹಸ್ತೇ ದೃಷ್ಟವಾನ್ | 4 ತೇಽಸಭ್ಯಲೋಕಾಸ್ತಸ್ಯ ಹಸ್ತೇ ಸರ್ಪಮ್ ಅವಲಮ್ಬಮಾನಂ ದೃಷ್ಟ್ವಾ ಪರಸ್ಪರಮ್ ಉಕ್ತವನ್ತ ಏಷ ಜನೋಽವಶ್ಯಂ ನರಹಾ ಭವಿಷ್ಯತಿ, ಯತೋ ಯದ್ವಪಿ ಜಲಧೇ ರಕ್ಷಾಂ ಪ್ರಾಪ್ತವಾನ್ ತಥಾಪಿ ಪ್ರತಿಫಲಿದಾಯಕ ಏನಂ ಜೀವಿತುಂ ನ ದದಾತಿ | 5 ಕಿನ್ತು ಸ ಹಸ್ತಂ ವಿಧುನ್ಯನ್ ತಂ ಸರ್ಪಮ್ ಅಗ್ನಿಮದ್ಯೇ ನಿಕ್ಷಿಪ್ಯ ಕಾಮಪಿ ಪೀಡಾಂ ನಾಪ್ತವಾನ್ | 6 ತತೋ ವಿಷಜ್ವಾಲಯಾ ಏತಸ್ಯ ಶರೀರಂ ಸ್ಥೀರಂ ಭವಿಷ್ಯತಿ ಯದ್ವಾ ಹರಾದಯಂ ಪ್ರಾಣಾನ್ ತ್ಯಕ್ತೃತಿ ನಿಶ್ಚಿತ್ಯ ಲೋಕಾ ಬಹುಕ್ಷಣಾನಿ ಯಾವತ್ ತದ್ ದೃಷ್ಟುಂ ಸ್ಥಿತವನ್ತಃ; ಕಿನ್ತು ತಸ್ಯ ಕಸ್ಯಾಶ್ಚಿದ್ ವಿಪದೋಽಘಟನಾತ್ ತೇ ತದ್ವಿಪರೀತಂ ವಿಜ್ಞಾಯ ಭಾಷಿತವನ್ತ ಏಷ ಕಶ್ಚಿದ್ ದೇವೋ ಭವೇತ್ | 7 ಪುಬ್ಲಿಯನಾಮಾ ಜನ ಏಕಸ್ತಸ್ಯೋಪದ್ವೀಪಸ್ಯಾಧಿಪತಿರಾಸೀತ್ ತತ್ರ ತಸ್ಯ ಭೂಮ್ಯಾದಿ ಚ ಸ್ಥಿತಂ | ಸ ಜನೋಽಸ್ಮಾನ್ ನಿಜಗೃಹಂ ನೀತ್ವಾ ಸೌಜನ್ಯಂ ಪ್ರಕಾಶ್ಯ ದಿನತ್ರಯಂ ಯಾವದ್ ಅಸ್ಮಾಕಂ ಆತಿಥ್ಯಮ್ ಅಕರೋತ್ | 8 ತದಾ ತಸ್ಯ ಪುಬ್ಲಿಯಸ್ಯ ಪಿತಾ ಜ್ವರಾತಿಸಾರೇಣ ಪೀಡ್ಯಮಾನಃ ಸನ್ ಶಯ್ಯಾಯಾಮ್ ಆಸೀತ್; ತತಃ ಪೌಲಸ್ತಸ್ಯ ಸಮೀಪಂ ಗತ್ವಾ ಪ್ರಾರ್ಥನಾಂ ಕೃತ್ವಾ ತಸ್ಯ ಗಾತ್ರೇ ಹಸ್ತಂ ಸಮರ್ಪ್ಯ ತಂ ಸ್ವಸ್ಥಂ ಕೃತವಾನ್ | 9 ಇತ್ಥಂ ಭೂತೇ ತದ್ವೀಪನಿವಾಸಿನ ಇತರೇಪಿ ರೋಗಿಲೋಕಾ ಆಗತ್ಯ ನಿರಾಮಯಾ ಅಭವನ್ | 10 ತಸ್ಮಾತ್ತೇಽಸ್ಮಾಕಮ್ ಅತೀವ ಸತ್ಕಾರಂ ಕೃತವನ್ತಃ, ವಿಶೇಷತಃ ಪ್ರಸ್ಥಾನಸಮಯೇ ಪ್ರಯೋಜನೀಯಾನಿ ನಾನದ್ರವ್ಯಾಣಿ ದತ್ತವನ್ತಃ | 11 ಇತ್ಥಂ ತತ್ರ ತ್ರಿಷು ಮಾಸೇಷು ಗತೇಷು ಯಸ್ಯ ಚಿಹ್ನಂ ದಿಯಸ್ಕೂರೀ ತಾದೃಶ ಏಕಃ ಸಿಕನ್ದರೀಯನಗರಸ್ಯ ಪೋತಃ ಶೀತಕಾಲಂ ಯಾಪಯನ್ ತಸ್ಮಿನ್ ಉಪದ್ವೀಪೇ ಽತಿಷ್ಠತ್ ತಮೇವ ಪೋತಂ ವಯಮ್ ಆರುಹ್ಯ ಯಾತ್ರಾಮ್ ಅಕುರ್ಮ | 12 ತತಃ ಪ್ರಥಮತಃ ಸುರಾಕೂಸನಗರಮ್ ಉಪಸ್ಥಾಯ ತತ್ರ ತ್ರೀಣಿ ದಿನಾನಿ ಸ್ಥಿತವನ್ತಃ | 13 ತಸ್ಮಾತ್ ಆವೃತ್ಯ ರೀಗಿಯನಗರಮ್ ಉಪಸ್ಥಿತಾಃ ದಿನ್ಯೆಕಸ್ಮಾತ್ ಪರಂ ದಕ್ಷಿಣವಯೌ ಸಾನುಕೂಲ್ಯೇ ಸತಿ ಪರಸ್ಮಿನ್ ದಿವಸೇ ಪತಿಯಲೀನಗರಮ್ ಉಪಾತಿಷ್ಠಾಮ | 14 ತತೋಽಸ್ಮಾಸು ತತ್ರತ್ಯಂ ಭ್ರಾತೃಗಣಂ ಪ್ರಾಪ್ತೇಷು ತೇ ಸ್ವೈಃ ಸಾರ್ಧಮ್ ಅಸ್ಮಾನ್ ಸಪ್ತ ದಿನಾನಿ ಸ್ಥಾಪಯಿತುಮ್ ಅಯತನ್ತ, ಇತ್ಥಂ ವಯಂ ರೋಮಾನಗರಮ್ ಪ್ರತ್ಯಗಚ್ಛಾಮ | 15 ತಸ್ಮಾತ್ ತತ್ರತ್ಯಾಃ ಭ್ರಾತರೋಽಸ್ಮಾಕಮ್ ಆಗಮನವಾರ್ತಾಂ ಶ್ರುತ್ವಾ ಆಪ್ತಿಯಫರಂ ತ್ರಿಷ್ವಾವರ್ಣೀಇಚ್ಛ ಯಾವದ್ ಅಗ್ರೇಸರಾಃ ಸನ್ನೋಽಸ್ಮಾನ್ ಸಾಕ್ಷಾತ್ ಕರ್ತುಮ್ ಆಗಮನ್; ತೇಷಾಂ ದರ್ಶನಾತ್ ಪೌಲ ಈಶ್ವರಂ ಧನ್ಯಂ ವದನ್ ಅಶ್ವಾಸಮ್ ಆಪ್ತವಾನ್ | 16 ಅಸ್ಮಾಸು ರೋಮಾನಗರಂ ಗತೇಷು ಶತಸೇನಾಪತಿಃ ಸರ್ವಾನ ಬನ್ದೀನ್ ಪ್ರಧಾನಸೇನಾಪತೇಃ ಸಮೀಪೇ ಸಮಾರ್ಪಯತ್ ಕಿನ್ತು

ಪೌಲಾಯ ಸ್ವರಕ್ಷಕಪದಾತಿನಾ ಸಹ ಪ್ರೌಢಗ್ ವಸ್ತುಮ್ ಅನುಮತಿಂ ದತ್ತವಾನ್ | 17 ದಿನತ್ರಯಾತ್ ಪರಂ ಪೌಲಸ್ತದ್ವೇಶಸ್ಥಾನ್
ಪ್ರಧಾನಯಿಹೂದಿನ ಆಹೂತವಾನ್ ತತಸ್ತೇಷು ಸಮುಪಸ್ಥಿತೇಷು ಸ ಕಥಿತವಾನ್, ಹೇ ಭ್ರಾತೃಗಣ ನಿಜಲೋಕಾನಾಂ
ಪೂರ್ವಪುರುಷಾಣಾಂ ವಾ ರೀತೇ ವಿಪರೀತಂ ಕಿಂಚನ ಕರ್ಮಾಹಂ ನಾಕರವಂ ತಥಾಪಿ ಯಿರೂಶಾಲಮನಿವಾಸಿನೋ
ಲೋಕಾ ಮಾಂ ಬಂದ್ತಿಂ ಕೃತ್ವಾ ರೋಮಿಲೋಕಾನಾಂ ಹಸ್ತೇಷು ಸಮರ್ಪಿತವನ್ತಃ | 18 ರೋಮಿಲೋಕಾ ವಿಚಾರ್ಯ ಮಮ
ಪ್ರಾಣಹನನಾರ್ಹಂ ಕಿಮಪಿ ಕಾರಣಂ ನ ಪ್ರಾಪ್ಯ ಮಾಂ ಮೋಚಯಿತುಮ್ ಐಚ್ಛನ್; 19 ಕಿಂತು ಯಿಹೂದಿಲೋಕಾನಾಮ್
ಆಪತ್ಯಾ ಮಯಾ ಕೈಸರರಾಜಸ್ಯ ಸಮೀಪೇ ವಿಚಾರಸ್ಯ ಪ್ರಾರ್ಥನಾ ಕರ್ತವ್ಯಾ ಜಾತಾ ನೋಚೇತ್ ನಿಜದೇಶೀಯಲೋಕಾನ್
ಪ್ರತಿ ಮಮ ಕೋಪ್ಯಭಿಯೋಗೋ ನಾಸ್ತಿ | 20 ಏತತ್ಕಾರಣಾದ್ ಅಹಂ ಯುಷ್ಮಾನ್ ದ್ರಷ್ಟುಂ ಸಂಲಪಿತು ಇಚ್ಛಾಮಯಮ್
ಇಸ್ರಾಯೇಲ್ಯಶೀಯಾನಾಂ ಪ್ರತ್ಯಾಶಾಹೇತೋಹಮ್ ಏತೇನ ಶುಚ್ಛಲೇನ ಬದ್ಧೋಽಭವಮ್ | 21 ತದಾ ತೇ ತಮ್ ಅವಾದಿಷುಃ,
ಯಿಹೂದೀಯದೇಶಾದ್ ವಯಂ ತ್ವಾಮಧಿ ಕಿಮಪಿ ಪತ್ರಂ ನ ಪ್ರಾಪ್ತಾ ಯೇ ಭ್ರಾತರಃ ಸಮಾಯಾತಾಸ್ತೇಷಾಂ ಕೋಪಿ ತವ
ಕಾಮಪಿ ವಾರ್ತಾಂ ನಾವದತ್ ಅಭದ್ರಮಪಿ ನಾಕಥಯಿಚ್ಛ | 22 ತವ ಮತಂ ಕಿಮಿತಿ ವಯಂ ತ್ವತ್ತಃ ಶ್ರೋತುಮಿಚ್ಛಾಮಃ |
ಯದ್ ಇದಂ ನವೀನಂ ಮತಮುಕ್ತಿಯಂ ತತ್ ಸರ್ವತ್ರ ಸರ್ವೇಷಾಂ ನಿಕಟೇ ನಿಂದಿತಂ ಜಾತಮ ಇತಿ ವಯಂ ಜಾನೀಮಃ | 23
ತ್ಯೈಸ್ತದರ್ಥಮ್ ಏಕಸ್ಮಿನ್ ದಿನೇ ನಿರೂಪಿತೇ ತಸ್ಮಿನ್ ದಿನೇ ಬಹವ ಏಕತ್ರ ಮಿಲಿತ್ವಾ ಪೌಲಸ್ಯ ವಾಸಗೃಹಮ್ ಆಗಚ್ಛನ್ ತಸ್ಮಾತ್
ಪೌಲ ಆ ಪ್ರಾತಃಕಾಲಾತ್ ಸನ್ಧ್ಯಾಕಾಲಂ ಯಾವನ್ ಮೂಸಾವ್ಯವಸ್ಥಾಗ್ನಾನ್ ಭವಿಷ್ಯದ್ವಾದಿನಾಂ ಗ್ರನ್ಥೇಭ್ಯಶ್ಚ ಯೇಶೋಃ
ಕಥಾಮ್ ಉತ್ಥಾಪ್ಯ ಈಶ್ವರಸ್ಯ ರಾಜ್ಯೇ ಪ್ರಮಾಣಂ ದತ್ತಾ ತೇಷಾಂ ಪ್ರವೃತ್ತಿಂ ಜನಯಿತುಂ ಚೇಷ್ಟಿತವಾನ್ | 24 ಕೇಚಿತ್ತು ತಸ್ಯ
ಕಥಾಂ ಪ್ರತ್ಯಾಯನ್ ಕೇಚಿತ್ತು ನ ಪ್ರತ್ಯಾಯನ್; 25 ಏತತ್ಕಾರಣಾತ್ ತೇಷಾಂ ಪರಸ್ಪರಮ್ ಅನ್ಯಿಕ್ಯಾತ್ ಸರ್ವೇ ಚಲಿತವನ್ತಃ;
ತಥಾಪಿ ಪೌಲ ಏತಾಂ ಕಥಾಮೇಕಾಂ ಕಥಿತವಾನ್ ಪವಿತ್ರ ಆತ್ಮಾ ಯಿಶಯಿಯಸ್ಯ ಭವಿಷ್ಯದ್ವಕ್ತು ವರ್ಧನಾದ್ ಅಸ್ಮಾಕಂ
ಪಿತೃಪುರುಷೇಭ್ಯ ಏತಾಂ ಕಥಾಂ ಭದ್ರಂ ಕಥಯಾಮಾಸ, ಯಥಾ, 26 "ಉಪಗತ್ಯ ಜನಾನೇತಾನ್ ತ್ವಂ ಭಾಷಸ್ವ ವಚಸ್ವಿತ್ವಂ |
ಕರ್ಣೈಃ ಶ್ರೋಷ್ಯಥ ಯೂಯಂ ಹಿ ಕಿಂತು ಯೂಯಂ ನ ಭೋತ್ಸ್ಯಥ | ನೇತ್ರೈ ದ್ರಕ್ಷ್ಯಥ ಯೂಯಂ ಇಹಾತುಂ ಯೂಯಂ ನ
ಶಕ್ಸ್ಯಥ | 27 ತೇ ಮಾನುಷಾ ಯಥಾ ನೇತ್ರೈಃ ಪರಿಪಶ್ಯನ್ತಿ ನೈವ ಹಿ | ಕರ್ಣೈಃ ಯಥಾ ನ ಶೃಣ್ವನ್ತಿ ಬುದ್ಧ್ಯಂತೇ ನ ಚ ಮಾನಸೈಃ |
ವ್ಯಾವರ್ತಯತ್ತು ಚಿತ್ತಾನಿ ಕಾಲೇ ಕುತ್ರಾಪಿ ತೇಷು ವೈ | ಮತ್ತಸ್ತೇ ಮನುಜಾಃ ಸ್ವಸ್ಥಾ ಯಥಾ ನೈವ ಭವನ್ತಿ ಚ | ತಥಾ ತೇಷಾಂ
ಮನುಷ್ಯಾಣಾಂ ಸನ್ತಿ ಸ್ಥೂಲಾ ಹಿ ಬುದ್ಧಯಃ | ಬಧಿರೀಭೂತಕರ್ಣಾಶ್ಚ ಜಾತಾಶ್ಚ ಮುದ್ರಿತಾ ದೃಶಃ | | 28 ಅತ ಈಶ್ವರಾದ್ ಯತ್
ಪರಿತ್ರಾಣಂ ತಸ್ಯ ವಾರ್ತಾ ಭಿನ್ನದೇಶೀಯಾನಾಂ ಸಮೀಪಂ ಪ್ರೇಷಿತಾ ತವವ ತಾಂ ಗ್ರಹೀಷ್ಯನ್ತೀತಿ ಯೂಯಂ ಜಾನೀತ | 29
ಏತಾದೃಶ್ಯಾಂ ಕಥಾಯಾಂ ಕಥಿತಾಯಾಂ ಸತ್ಯಾಂ ಯಿಹೂದಿನಃ ಪರಸ್ಪರಂ ಬಹುವಿಚಾರಂ ಕುರ್ವನ್ತೋ ಗತವನ್ತಃ | 30 ಇತ್ಥಂ
ಪೌಲಃ ಸಮ್ಪೂರ್ಣಂ ವತ್ಸರದ್ವಯಂ ಯಾವದ್ ಭಾಟಿಕೀಯೇ ವಾಸಗೃಹೇ ವಸನ್ ಯೇ ಲೋಕಾಸ್ತಸ್ಯ ಸನ್ನಿಧಿಮ್ ಆಗಚ್ಛನ್ತಿ
ತಾನ್ ಸರ್ವಾನೇವ ಪರಿಗೃಹ್ಣನ್, 31 ನಿರ್ವಿಘ್ನಮ್ ಅತಿಶಯನೀಕ್ಷೋಭಮ್ ಈಶ್ವರೀಯರಾಜತ್ವಸ್ಯ ಕಥಾಂ ಪ್ರಚಾರಯನ್ ಪ್ರಭೌ
ಯೀಶೌ ಖ್ರಿಷ್ಟೇ ಕಥಾಃ ಸಮುಪಾದಿಶತ್ | ಇತಿ | |

ರೋಮಿಣಃ

1 ಈಶ್ವರೋ ನಿಜಪುತ್ರಮಧಿ ಯಂ ಸುಸಂವಾದಂ ಭವಿಷ್ಯದ್ವಾದಿಭಿ ಧರ್ಮಗೃನ್ಯೇ ಪ್ರತಿಶ್ರುತವಾನ್ ತಂ ಸುಸಂವಾದಂ ಪ್ರಚಾರಯಿತುಂ ಪೃಥಕ್ಯತ ಆಹೂತಃ ಪ್ರೇರಿತಶ್ಚ ಪ್ರಭೋ ಯೀರ್ಷುಖೀಷ್ಯಸ್ಯ ಸೇವಕೋ ಯಃ ಪೌಲಃ 2 ಸ ರೋಮಾನಗರಸ್ಥಾನ್ ಈಶ್ವರಪ್ರಿಯಾನ್ ಆಹೂತಾಂಶ್ಚ ಪವಿತ್ರಲೋಕಾನ್ ಪ್ರತಿ ಪತ್ರಂ ಲಿಖತಿ | 3 ಅಸ್ಮಾಕಂ ಸ ಪ್ರಭು ಯೀರ್ಷು ಖೀಷ್ಯಃ ಶಾರೀರಿಕಸಮ್ಮನ್ಯೇನ ದಾಯಾದೋ ವಂಶೋದ್ಭವಃ 4 ಪವಿತ್ರಸ್ಯಾತ್ಮನಃ ಸಮ್ಮನ್ಯೇನ ಚೇಶ್ವರಸ್ಯ ಪ್ರಭಾವವಾನ್ ಪುತ್ರ ಇತಿ ಶ್ಲಶಾನಾತ್ ತಸ್ಯೋತ್ಥಾನೇನ ಪ್ರತಿಪನ್ನಂ | 5 ಅಪರಂ ಯೇಷಾಂ ಮಧ್ಯೇ ಯೀಶುನಾ ಖೀಷ್ಯೇನ ಯೂಯಮಪ್ಯಾಹೂತಾಸ್ಯೇ ನ್ಯದೇಶೀಯಲೋಕಾಸ್ಯ ನಾಂವಿ ವಿಶ್ವಸ್ಯ ನಿರೇಶಗ್ರಾಹಿಣೋ ಯಥಾ ಭವನ್ತಿ 6 ತದಭಿಪ್ರಾಯೇಣ ವಯಂ ತಸ್ಮಾದ್ ಅನುಗ್ರಹಂ ಪ್ರೇರಿತತ್ಪದಭಿ ಪ್ರಾಪ್ಯಾಃ | 7 ತಾತೇನಾಸ್ಮಾಕಮ್ ಈಶ್ವರೇಣ ಪ್ರಭುಣಾ ಯೀಶುಖೀಷ್ಯೇನ ಚ ಯುಷ್ಯಭ್ಯಮ್ ಅನುಗ್ರಹಃ ಶಾನ್ತಿಶ್ಚ ಪ್ರದೀಯೇತಾಂ | 8 ಪ್ರಥಮತಃ ಸರ್ವ್ವಸ್ಮಿನ್ ಜಗತಿ ಯುಷ್ಮಾಕಂ ವಿಶ್ವಾಸ್ಯ ಪ್ರಕಾಶಿತತ್ವಾದ್ ಅಹಂ ಯುಷ್ಮಾಕಂ ಸರ್ವ್ವೇಷಾಂ ನಿಮಿತ್ತಂ ಯೀಶುಖೀಷ್ಯಸ್ಯ ನಾಮ ಗೃಹ್ಣನ್ ಈಶ್ವರಸ್ಯ ಧನ್ಯವಾದಂ ಕರೋಮಿ | 9 ಅಪರಮ್ ಈಶ್ವರಸ್ಯ ಪ್ರಸಾದಾದ್ ಬಹುಕಾಲಾತ್ ಪರಂ ಸಾಮೃತ್ತಂ ಯುಷ್ಮಾಕಂ ಸಮೀಪಂ ಯಾತುಂ ಕಥಮಪಿ ಯತ್ ಸುಯೋಗಂ ಪ್ರಾಪ್ನೋಮಿ, ಏತದರ್ಥಂ ನಿರನ್ತರಂ ನಾಮಾನ್ಯುಚ್ಚಾರಯನ್ ನಿಜಾಸು ಸರ್ವ್ವಪ್ರಾರ್ಥನಾಸು ಸರ್ವ್ವದಾ ನಿವೇದಯಾಮಿ, 10 ಏತಸ್ಮಿನ್ ಯಮಹಂ ತತ್ಪುತ್ರೀಯಸುಸಂವಾದಪ್ರಚಾರಣೇನ ಮನಸಾ ಪರಿಚರಾಮಿ ಸ ಈಶ್ವರೋ ಮಮ ಸಾಕ್ಷೀ ವಿದ್ಯತೇ | 11 ಯತೋ ಯುಷ್ಮಾಕಂ ಮಮ ಚ ವಿಶ್ವಾಸೇನ ವಯಮ್ ಉಭಯೇ ಯಥಾ ಶಾನ್ತಿಯುಕ್ತಾ ಭವಾಮ ಇತಿ ಕಾರಣಾದ್ 12 ಯುಷ್ಮಾಕಂ ಸ್ಥೈರ್ಯ್ಯಕರಣಾರ್ಥಂ ಯುಷ್ಯಭ್ಯಂ ಕಿಚ್ಚಿತ್ತರಮಾರ್ಥದಾನದಾನಾಯ ಯುಷ್ಮಾನ್ ಸಾಕ್ಷಾತ್ ಕರ್ತುಂ ಮದೀಯಾ ವಾಞ್ಶಾ | 13 ಹೇ ಭ್ರಾತೃಗಣ ಭಿನ್ನದೇಶೀಯಲೋಕಾನಾಂ ಮಧ್ಯೇ ಯದ್ವತ್ ತದ್ವದ್ ಯುಷ್ಮಾಕಂ ಮಧ್ಯೇಪಿ ಯಥಾ ಫಲಂ ಭುಞ್ಜೇ ತದಭಿಪ್ರಾಯೇಣ ಮುಹುರ್ಮುಹು ಯುಷ್ಮಾಕಂ ಸಮೀಪಂ ಗನ್ತುಮ್ ಉದ್ಯತೋಽಹಂ ಕಿನ್ತು ಯಾವದ್ ಅದ್ಯ ತಸ್ಮಿನ್ ಗಮನೇ ಮಮ ವಿಘ್ನೋ ಜಾತ ಇತಿ ಯೂಯಂ ಯದ್ ಅಜ್ಞಾತಾನ್ವಿಷ್ಯಥ ತದಹಮ್ ಉಚಿತಂ ನ ಬುದ್ಧೇ | 14 ಅಹಂ ಸಭ್ಯಾಸಭ್ಯಾನಾಂ ವಿದ್ವದವಿದ್ವತಾಞ್ಚ ಸರ್ವ್ವೇಷಾಮ್ ಋಣೀ ವಿದ್ಯೇ | 15 ಅತಏವ ರೋಮಾನಿವಾಸಿನಾಂ ಯುಷ್ಮಾಕಂ ಸಮೀಪೇಽಪಿ ಯಥಾಶಕ್ತಿ ಸುಸಂವಾದಂ ಪ್ರಚಾರಯಿತುಮ್ ಅಹಮ್ ಉದ್ಯತೋಽಸ್ಮಿ | 16 ಯತಃ ಖೀಷ್ಯಸ್ಯ ಸುಸಂವಾದೋ ಮಮ ಲಜ್ಜಾಸ್ವದಂ ನಹಿ ಸ ಈಶ್ವರಸ್ಯ ಶಕ್ತಿಸ್ವರೂಪಃ ಸನ್ ಆ ಯಿಹೂದೀಯೇಭ್ಯೋ ನ್ಯಜಾತೀಯಾನ್ ಯಾವತ್ ಸರ್ವ್ವಜಾತೀಯಾನಾಂ ಮಧ್ಯೇ ಯಃ ಕಶ್ಚಿದ್ ತತ್ರ ವಿಶ್ವಸಿತಿ ತಸ್ಯೈವ ತ್ರಾಣಂ ಜನಯತಿ | 17 ಯತಃ ಪ್ರತ್ಯಯಸ್ಯ ಸಮಪರಿಮಾಣಮ್ ಈಶ್ವರದತ್ತಂ ಪುಣ್ಯಂ ತನ್ನಸಂವಾದೇ ಪ್ರಕಾಶತೇ | ತದಧಿ ಧರ್ಮಪುಸ್ತಕೇಪಿ ಲಿಖಿತಮಿದಂ "ಪುಣ್ಯವಾನ್ ಜನೋ ವಿಶ್ವಾಸೇನ ಜೀವಿಷ್ಯತಿ" | 18 ಅತಏವ ಯೇ ಮಾನವಾಃ ಪಾಪಕರ್ಮಣಾ ಸತ್ಯತಾಂ ರುನ್ಧನ್ತಿ ತೇಷಾಂ ಸರ್ವ್ವಸ್ಯ ದುರಾಚರಣಸ್ಯಾಧರ್ಮಸ್ಯ ಚ ವಿರುದ್ಧಂ ಸ್ವರ್ಗಾದ್ ಈಶ್ವರಸ್ಯ ಕೋಪಃ ಪ್ರಕಾಶತೇ | 19 ಯತ ಈಶ್ವರಮಧಿ ಯದ್ವದ್ ಜ್ಞೇಯಂ ತದ್ ಈಶ್ವರಃ ಸ್ವಯಂ ತಾನ್ ಪ್ರತಿ ಪ್ರಕಾಶಿತವಾನ್ ತಸ್ಮಾತ್ ತೇಷಾಮ್ ಅಗೋಚರಂ ನಹಿ | 20 ಫಲತಸ್ತಸ್ಯಾನನ್ತಶಕ್ತೀಶ್ವರತ್ವಾದೀನ್ಯದೃಶ್ಯಾನ್ಯಪಿ ಸೃಷ್ಟಿಕಾಲಮ್ ಆರಭ್ಯ ಕರ್ಮಸು ಪ್ರಕಾಶಮಾನಾನಿ ದೃಶ್ಯತೇ ತಸ್ಮಾತ್ ತೇಷಾಂ ದೋಷಪ್ರಕ್ಷಾಲನಸ್ಯ ಪನ್ನಾ ನಾನ್ತಿ | (aidios g126) 21 ಅಪರಮ್ ಈಶ್ವರಂ ಜ್ಞಾತ್ವಾಪಿ ತೇ ತಮ್ ಈಶ್ವರಜ್ಞಾನೇನ ನಾದ್ರಿಯನ್ ಕೃತಜ್ಞಾ ವಾ ನ ಜಾತಾಃ; ತಸ್ಮಾತ್ ತೇಷಾಂ ಸರ್ವ್ವೇ ಕರ್ತಾ ವಿಫಲೇಭೂತಾಃ, ಅಪರಞ್ಚ ತೇಷಾಂ ವಿವೇಕಶೂನ್ಯಾನಿ ಮನಾಂಸಿ ತಿಮಿರೇ ಮಗ್ನಾನಿ | 22 ತೇ ಸ್ನಾನ್ ಜ್ಞಾನಿನೋ ಜ್ಞಾತ್ವಾ ಜ್ಞಾನಹೀನಾ ಅಭವನ್ 23 ಅನಶ್ವರಸ್ಯೇಶ್ವರಸ್ಯ ಗೌರವಂ ವಿಹಾಯ ನಶ್ವರಮನುಷ್ಯಪಶುಪಕ್ಷುರೋಗಾಮಿಪ್ರಭೃತೇರಾಕೃತಿವಿಶಿಷ್ಟಪ್ರತಿಮಾಸ್ಪೃಶಾಶ್ರೀತಾಃ | 24 ಇತ್ಥಂ ತ ಈಶ್ವರಸ್ಯ ಸತ್ಯತಾಂ ವಿಹಾಯ ಮೃಷಾಮತಮ್ ಆಶ್ರಿತವನ್ತಃ ಸಚ್ಚಿದಾನಂದಂ ಸೃಷ್ಟಿಕರ್ತಾರಂ ತೃಕ್ತ್ವಾ ಸೃಷ್ಟವಸ್ತುನಃ ಪೂಜಾಂ ಸೇವಾಞ್ಚ ಕೃತವನ್ತಃ; (airn g165) 25 ಇತಿ ಹೇತೋರೀಶ್ವರಸ್ತಾನ್ ಕುಕ್ರಿಯಾಯಾಂ ಸಮರ್ಪ್ಯ ನಿಜನಿಜಕುಚಿನ್ಮಾಭಿಲಾಷಾಭ್ಯಾಂ ಸ್ವಂ ಸ್ವಂ ಶರೀರಂ ಪರಸ್ಪರಮ್ ಅಪಮಾನಿತಂ ಕರ್ತುಮ್ ಅದದಾತ್ | 26 ಈಶ್ವರೇಣ ತೇಷು ಕೃಭಿಲಾಷೇ ಸಮರ್ಪಿತೇಷು ತೇಷಾಂ ಯೋಷಿತಃ ಸ್ವಾಭಾವಿಕಾಚರಣಮ್ ಅಪಹಾಯ ವಿಪರೀತಕೃತ್ಯೇ ಪ್ರಾವರ್ತನ್ತಃ; 27 ತಥಾ ಪುರುಷಾ ಅಪಿ ಸ್ವಾಭಾವಿಕಯೋಷಿತಜ್ಞಮಂ ವಿಹಾಯ ಪರಸ್ಪರಂ ಕಾಮಕೃಶಾನುನಾ ದಗ್ಧಾಃ ಸನ್ತಃ ಪುಮಾಂಸಃ ಪುಂಭಿಃ ಸಾಕಂ ಕುಕ್ರತ್ಯೇ ಸಮಾಸಜ್ಯ ನಿಜನಿಜಭ್ರಾನ್ತೇಃ ಸಮುಚಿತಂ ಫಲಮ್ ಅಲಭನ್ | 28 ತೇ ಸ್ನೇಷಾಂ ಮನಃಸ್ನೇಶ್ವರಾಯ ಸ್ನಾನ್ ದಾತುಮ್ ಅನಿಚ್ಛುಕಾಸ್ತತೋ ಹೇತೋರೀಶ್ವರಸ್ತಾನ್

ಪ್ರತಿ ದುಷ್ಟಮನಸ್ಕತ್ವಮ್ ಅವಿಹಿತಕ್ರಿಯತ್ವಂ ದತ್ತವಾನ್ | 29 ಅತಃ ಪರ್ವತೇ ಸರ್ವೇಽನ್ಯಾಯೋ ವ್ಯಭಿಚಾರೋ ದುಷ್ಟತ್ವಂ
ಲೋಭೋ ಜಿಘಾಂಸಾ ಈರ್ಷ್ಯಾ ವಧೋ ವಿವಾದಶ್ಚಾತುರಿ ಕುಮತಿರಿತ್ಯಾದಿಭಿ ರ್ದುಷ್ಟರ್ಮುಃ ಪರಿಪೂರ್ಣಾಃ ಸನ್ತಃ 30
ಕರ್ಣೇಜಪಾ ಅಪವಾದಿನ ಈಶ್ವರದ್ವೇಷಕಾ ಹಿಂಸಕಾ ಅಹಜ್ಜಾರಿಣ ಆತ್ಮಶ್ಲಾಘಿನಃ ಕುಕರ್ಮೋತ್ಪಾದಕಾಃ ಪಿತ್ರೋರಾಜ್ಜಾಲಜ್ಜುಕಾ
31 ಅವಿಚಾರಕಾ ನಿಯಮಲಜ್ಞಿನಃ ಸ್ನೇಹರಹಿತಾ ಅತಿದ್ವೇಷಿಣೋ ನಿರ್ದಯಾಶ್ಚ ಜಾತಾಃ | 32 ಯೇ ಜನಾ ಏತಾದೃಶಂ ಕರ್ಮ
ಕುರ್ವನ್ತಿ ತವ ಮೃತಿಯೋಗ್ಯಾ ಈಶ್ವರಸ್ಯ ವಿಚಾರಮೀದೃಶಂ ಜ್ಞಾತ್ವಾಪಿ ತ ಏತಾದೃಶಂ ಕರ್ಮ ಸ್ವಯಂ ಕುರ್ವನ್ತಿ ಕೇವಲಮಿತಿ
ನಹಿ ಕಿನ್ಯು ತಾದೃಶಕರ್ಮಕಾರಿಷು ಲೋಕೇಷುಪಿ ಪ್ರೀಯಂತೇ |

2 ಹೇ ಪರದೂಷಕ ಮನುಷ್ಯ ಯಃ ಕಶ್ಚನ ತ್ವಂ ಭವಸಿ ತವೋತ್ತರದಾನಾಯ ಪನ್ಯಾ ನಾಸ್ತಿ ಯತೋ ಯಸ್ಮಾತ್
ಕರ್ಮಣಃ ಪರಸ್ತಯಾ ದೂಷ್ಯತೇ ತಸ್ಮಾತ್ ತ್ವಮಪಿ ದೂಷ್ಯಸೇ, ಯತಸ್ತಂ ದೂಷಯನ್ನಪಿ ತ್ವಂ ತದ್ವದ್ ಆಚರಸಿ | 2
ಕಿನ್ತ್ವೇತಾದೃಗಾಚಾರಿಭ್ಯೋ ಯಂ ದಣ್ಮವ್ ಈಶ್ವರೋ ನಿಶ್ಚಿನೋತಿ ಸ ಯಥಾರ್ಥ ಇತಿ ವಯಂ ಜಾನೀಮಃ | 3 ಅತಃ ಪರ್ವ
ಹೇ ಮಾನುಷ ತ್ವಂ ಯಾದೃಗಾಚಾರಿಣೋ ದೂಷಯಸಿ ಸ್ವಯಂ ಯದಿ ತಾದೃಗಾಚರಸಿ ತರ್ಹಿ ತ್ವಮ್ ಈಶ್ವರದಕ್ಷಾತ್
ಪಲಾಯಿತುಂ ಶಕ್ಯಸೀತಿ ಕಿಂ ಬುದ್ಧಸೇ? 4 ಅಪರಂ ತವ ಮನಸಃ ಪರಿವರ್ತನಂ ಕರ್ತುಮ್ ಇಶ್ವರಸ್ಯಾನುಗ್ರಹೋ ಭವತಿ ತನ್ನ
ಬುದ್ಧಾತ್ವಂ ಕಿಂ ತದೀಯಾನುಗ್ರಹಕ್ಕಮಾಚಿರಸಹಿಷ್ಣುತ್ವನಿಧಿಂ ತುಚ್ಛೇಕರೋಷಿ? 5 ತಥಾ ಸ್ವಾನ್ತಃಕರಣಸ್ಯ ಕರೋರತ್ವಾತ್
ಖೇದರಾಹಿತಾಚ್ಛೇಶ್ವರಸ್ಯ ನ್ಯಾಯವಿಚಾರಪ್ರಕಾಶನಸ್ಯ ಕ್ರೋಧಸ್ಯ ಚ ದಿನಂ ಯಾವತ್ ಕಿಂ ಸ್ವಾರ್ಥಂ ಕೋಪಂ ಸಂಭಿನೋಷಿ? 6
ಕಿನ್ಯು ಸ ಏಕೈಕಮನುಜಾಯ ತತ್ಕರ್ಮಾನುಸಾರೇಣ ಪ್ರತಿಫಲಂ ದಾಸ್ಯತಿ; 7 ವಸ್ತುತಸ್ತು ಯೇ ಜನಾ ದೈರ್ಯಂ ಧೃತ್ವಾ ಸತ್ಕರ್ಮ
ಕುರ್ವನ್ತೋ ಮಹಿಮಾ ಸತ್ಕಾರೋಽಮರತ್ವಂ ತಾನಿ ಮೃಗಯಂತೇ ತೇಭ್ಯೋಽನನ್ಯಾಯು ದಾರ್ಸ್ಯತಿ | (aiṛṇios g166) 8 ಅಪರಂ
ಯೇ ಜನಾಃ ಸತ್ಕರ್ಮಮ್ ಅಗ್ರಹೀತ್ವಾ ವಿಪರೀತಧರ್ಮಮ್ ಗೃಹ್ಯಂತಿ ತಾದೃಶಾ ವಿರೋಧಿಜನಾಃ ಕೋಪಂ ಕ್ರೋಧಇ
ಭೋಕ್ತೃನ್ತೇ | 9 ಆ ಯಿಹೂದಿನೋಽನ್ಯದೇಶಿನಃ ಪರ್ಯಂತಂ ಯಾವನ್ತಃ ಕುಕರ್ಮಕಾರಿಣಃ ಪ್ರಾಣಿನಃ ಸನ್ತಿ ತೇ ಸರ್ವೇ ದುಃಖಂ
ಯಾತನಾನ್ ಗಮಿಷ್ಯನ್ತಿ; 10 ಕಿನ್ಯು ಆ ಯಿಹೂದಿನೋ ಭಿನ್ನದೇಶಿಪರ್ಯನ್ತಾ ಯಾವನ್ತಃ ಸತ್ಕರ್ಮಕಾರಿಣೋ ಲೋಕಾಃ ಸನ್ತಿ
ತಾನ್ ಪ್ರತಿ ಮಹಿಮಾ ಸತ್ಕಾರಃ ಶಾನ್ತಿಶ್ಚ ಭವಿಷ್ಯನ್ತಿ | 11 ಈಶ್ವರಸ್ಯ ವಿಚಾರೇ ಪಕ್ಷಪಾತೋ ನಾಸ್ತಿ | 12 ಅಲಬ್ಧವ್ಯವಸ್ಥಾಶಾಸ್ತ್ರೀ
ಯೈಃ ಪಾಪಾನಿ ಕೃತಾನಿ ವ್ಯವಸ್ಥಾಶಾಸ್ತ್ರಾಲಬ್ಧತ್ವಾನುರೂಪಸ್ತೇಷಾಂ ವಿನಾಶೋ ಭವಿಷ್ಯತಿ; ಕಿನ್ಯು ಲಬ್ಧವ್ಯವಸ್ಥಾಶಾಸ್ತ್ರೀ
ಪಾಪಾನ್ಯಕುರ್ವನ್ ವ್ಯವಸ್ಥಾನುಸಾರಾದೇವ ತೇಷಾಂ ವಿಚಾರೋ ಭವಿಷ್ಯತಿ | 13 ವ್ಯವಸ್ಥಾಶ್ರೋತಾರ ಈಶ್ವರಸ್ಯ ಸಮೀಪೇ ನಿಷ್ಣಾಪಾ
ಭವಿಷ್ಯಂತಿ ನಹಿ ಕಿನ್ಯು ವ್ಯವಸ್ಥಾಚಾರಿಣ ಏವ ಸಪುಣ್ಯಾ ಭವಿಷ್ಯನ್ತಿ | 14 ಯತೋ ಽಲಬ್ಧವ್ಯವಸ್ಥಾಶಾಸ್ತ್ರಾ ಭಿನ್ನದೇಶೀಯಲೋಕಾ
ಯದಿ ಸ್ವಭಾವತೋ ವ್ಯವಸ್ಥಾನುರೂಪಾನ್ ಆಚಾರಾನ್ ಕುರ್ವನ್ತಿ ತರ್ಹ್ಯಲಬ್ಧಾಶಾಸ್ತ್ರಾಃ ಸನ್ನೋಽಪಿ ತೇ ಸ್ತೇಷಾಂ ವ್ಯವಸ್ಥಾಶಾಸ್ತ್ರಮಿವ
ಸ್ವಯಮೇವ ಭವನ್ತಿ | 15 ತೇಷಾಂ ಮನಸಿ ಸಾಕ್ಷಿಸ್ವರೂಪೇ ಸತಿ ತೇಷಾಂ ವಿತರ್ಕೇಷು ಚ ಕದಾ ತಾನ್ ದೋಷಿಣಃ ಕದಾ
ವಾ ನಿರ್ದೋಷಾನ್ ಕೃತವತ್ಸು ತೇ ಸ್ವಾನ್ತರ್ಲಿಖಿತಸ್ಯ ವ್ಯವಸ್ಥಾಶಾಸ್ತ್ರಸ್ಯ ಪ್ರಮಾಣಂ ಸ್ವಯಮೇವ ದದತಿ | 16 ಯಸ್ಮಿನ್ ದಿನೇ
ಮಯಾ ಪ್ರಕಾಶಿತಸ್ಯ ಸುಸಂವಾದಸ್ಯಾನುಸಾರಾದ್ ಈಶ್ವರೋ ಯೀಶುಖ್ರೀಷ್ಟೇನ ಮಾನುಷಾಣಾಮ್ ಅನ್ಯಕರಣಾನಾಂ
ಗೂಢಾಭಿಪ್ರಾಯಾನ್ ಧೃತ್ವಾ ವಿಚಾರಯಿಷ್ಯತಿ ತಸ್ಮಿನ್ ವಿಚಾರದಿನೇ ತತ್ ಪ್ರಕಾಶಿಷ್ಯತೇ | 17 ಪಶ್ಯ ತ್ವಂ ಸ್ವಯಂ ಯಿಹೂದೀತಿ
ವಿಖ್ಯಾತೋ ವ್ಯವಸ್ಥೋಪರಿ ವಿಶ್ವಾಸಂ ಕರೋಷಿ, 18 ಈಶ್ವರಮುದ್ರಿಶ್ಯ ಸ್ವಂ ಶ್ಲಾಘಸೇ, ತಥಾ ವ್ಯವಸ್ಥಯಾ ಶಿಕ್ಷಿತೋ ಭೂತ್ವಾ
ತಸ್ಯಾಭಿಮತಂ ಜಾನಾಸಿ, ಸರ್ವಾಸಾಂ ಕಥಾನಾಂ ಸಾರಂ ವಿವಿಂಕ್ಷೇ, 19 ಅಪರಂ ಜ್ಞಾನಸ್ಯ ಸತ್ಯತಾಯಾಶ್ಚಾಕರಸ್ವರೂಪಂ
ಶಾಸ್ತ್ರಂ ಮಮ ಸಮೀಪೇ ವಿದ್ಯತ ಆತೋ ಽನ್ಯಲೋಕಾನಾಂ ಮಾರ್ಗದರ್ಶಯಿತಾ 20 ತಿಮಿರಸ್ಥಿತಲೋಕಾನಾಂ ಮಧ್ಯೇ
ದೀಪ್ತಿಸ್ವರೂಪೋಽಜ್ಞಾನಲೋಕೇಭ್ಯೋ ಜ್ಞಾನದಾತಾ ಶಿಶೂನಾಂ ಶಿಕ್ಷಯಿತಾಹಮೇವೇತಿ ಮನ್ಯಸೇ | 21 ಪರಾನ್ ಶಿಕ್ಷಯನ್
ಸ್ವಯಂ ಸ್ವಂ ಕಿಂ ನ ಶಿಕ್ಷಯಸಿ? ವಸ್ತುತಶ್ಚಾಯೋನಿಷೇಧವ್ಯವಸ್ಥಾಂ ಪ್ರಚಾರಯನ್ ತ್ವಂ ಕಿಂ ಸ್ವಯಮೇವ ಚೋರಯಸಿ? 22 ತಥಾ
ಪರದಾರಗಮನಂ ಪ್ರತಿಷೇಧನ್ ಸ್ವಯಂ ಕಿಂ ಪರದಾರಾನ್ ಗಚ್ಛಸಿ? ತಥಾ ತ್ವಂ ಸ್ವಯಂ ಪ್ರತಿಮಾದ್ವೇಷೀ ಸನ್ ಕಿಂ ಮನ್ನಿರಸ್ಯ
ದ್ರವ್ಯಾಣಿ ಹರಸಿ? 23 ಯಸ್ತಂ ವ್ಯವಸ್ಥಾಂ ಶ್ಲಾಘಸೇ ಸ ತ್ವಂ ಕಿಂ ವ್ಯವಸ್ಥಾಮ್ ಅವಮತ್ಯ ನೇಶ್ವರಂ ಸಮ್ಯನ್ಯಸೇ? 24 ಶಾಸ್ತ್ರೀ
ಯಥಾ ಲಿಖತಿ "ಭಿನ್ನದೇಶಿನಾಂ ಸಮೀಪೇ ಯುಷ್ಮಾಕಂ ದೋಷಾದ್ ಈಶ್ವರಸ್ಯ ನಾಮೋ ನಿನ್ಯಾ ಭವತಿ | " 25 ಯದಿ ವ್ಯವಸ್ಥಾಂ
ಪಾಲಯಸಿ ತರ್ಹಿ ತವ ತ್ವಕ್ಷೇದಕ್ರಿಯಾ ಸಫಲಾ ಭವತಿ; ಯತಿ ವ್ಯವಸ್ಥಾಂ ಲಜ್ಜಸೇ ತರ್ಹಿ ತವ ತ್ವಕ್ಷೇದೋಽತ್ಯಕ್ಷೇದೋ ಭವಿಷ್ಯತಿ |
26 ಯತೋ ವ್ಯವಸ್ಥಾಶಾಸ್ತ್ರಾದಿಷ್ಟಧರ್ಮಕರ್ಮಾಚಾರಿ ಪುಮಾನ್ ಅತ್ಯಕ್ಷೇದೀ ಸನ್ನಪಿ ಕಿಂ ತ್ವಕ್ಷೇದಿನಾಂ ಮಧ್ಯೇ ನ ಗಣಯಿಷ್ಯತೇ?

27 ಕಿನ್ನು ಲಬ್ಧಶಾಸ್ತ್ರಶ್ಚಿನ್ನತ್ವಕ್ ಚ ತ್ವಂ ಯದಿ ವ್ಯವಸ್ಥಾಲಜ್ಞನಂ ಕರೋಷಿ ತರ್ಹಿ ವ್ಯವಸ್ಥಾಪಾಲಕಾಃ ಸ್ವಾಭಾವಿಕಾಚ್ಚಿನ್ನತ್ವಚೋ ಲೋಕಾಸ್ತಾಂ ಕಿಂ ನ ದೂಷಯಿಷ್ಯನ್ತಿ? 28 ತಸ್ಮಾದ್ ಯೋ ಬಾಹ್ಯೇ ಯಿಹೂದೀ ಸ ಯಿಹೂದೀ ನಹಿ ತಥಾಜ್ಞಸ್ಯ ಯಸ್ತು ಕ್ಷೇದಃ ಸ ತ್ವಕ್ಷೇದೋ ನಹಿ; 29 ಕಿನ್ನು ಯೋ ಜನ ಆನ್ವರಿಕೋ ಯಿಹೂದೀ ಸ ಏವ ಯಿಹೂದೀ ಅಪರಂಜಿ ಕೇವಲಲಿಖಿತಯಾ ವ್ಯವಸ್ಥಯಾ ನ ಕಿನ್ನು ಮಾನಸಿಕೋ ಯಸ್ತು ಕ್ಷೇದೋ ಯಸ್ಯ ಚ ಪ್ರಶಂಸಾ ಮನುಷ್ಯೇಭ್ಯೋ ನ ಭೂತ್ಯಾ ಈಶ್ವರಾದ್ ಭವತಿ ಸ ಏವ ತ್ವಕ್ಷೇದಃ |

3 ಅಪರಂಜಿ ಯಿಹೂದಿನಃ ಕಿಂ ಶ್ರೇಷ್ಠತ್ವಂ? ತಥಾ ತ್ವಕ್ಷೇದಸ್ಯ ವಾ ಕಿಂ ಫಲಂ? 2 ಸರ್ವಥಾ ಬಹೂನಿ ಫಲಾನಿ ಸನ್ತಿ, ವಿಶೇಷತ ಈಶ್ವರಸ್ಯ ಶಾಸ್ತ್ರಂ ತೇಭ್ಯೋಽದೀಯತ | 3 ಕೈಶ್ಚಿದ್ ಅವಿಶ್ವಸನೇ ಕೃತೇ ತೇಷಾಮ್ ಅವಿಶ್ವಸನಾತ್ ಕಿಮ್ ಈಶ್ವರಸ್ಯ ವಿಶ್ವಾಸ್ಯತಾಯಾ ಹಾನಿರುತ್ಪತ್ಯತೇ? 4 ಕೇನಾಪಿ ಪ್ರಕಾರೇಣ ನಹಿ | ಯದ್ಯಪಿ ಸರ್ವೇ ಮನುಷ್ಯಾ ಮಿಥ್ಯಾವಾದಿನಸ್ತಥಾಪೀಶ್ವರಃ ಸತ್ಯವಾದೀ | ಶಾಸ್ತ್ರೇ ಯಥಾ ಲಿಖಿತಮಾಸ್ತೇ, ಅತಸ್ತನ್ತು ಸ್ವವಾಕ್ಯೇನ ನಿರ್ದೋಷೋ ಹಿ ಭವಿಷ್ಯಸಿ | ವಿಚಾರೇ ಚೈವ ನಿಷ್ಪಾಪೋ ಭವಿಷ್ಯಸಿ ನ ಸಂಶಯಃ | 5 ಅಸ್ಮಾಕಮ್ ಅನ್ಯಾಯೇನ ಯದೀಶ್ವರಸ್ಯ ನ್ಯಾಯಃ ಪ್ರಕಾಶತೇ ತರ್ಹಿ ಕಿಂ ವದಿಷ್ಯಾಮಃ? ಅಹಂ ಮಾನುಷಾಣಾಂ ಕಥಾಮಿವ ಕಥಾಂ ಕಥಯಾಮಿ, ಈಶ್ವರಃ ಸಮುಚಿತಂ ದಣ್ಣಂ ದತ್ತ್ವಾ ಕಿಮ್ ಅನ್ಯಾಯೀ ಭವಿಷ್ಯತಿ? 6 ಇತ್ಯಂ ನ ಭವತು, ತಥಾ ಸತೀಶ್ವರಃ ಕಥಂ ಜಗತೋ ವಿಚಾರಯಿತಾ ಭವಿಷ್ಯತಿ? 7 ಮಮ ಮಿಥ್ಯಾವಾಕ್ಯವದನಾದ್ ಯದೀಶ್ವರಸ್ಯ ಸತ್ಯತೇನ ತಸ್ಯ ಮಹಿಮಾ ವರ್ಧತೇ ತರ್ಹಿ ಕಸ್ಮಾದಹಂ ವಿಚಾರೇಽಪರಾದಿತ್ವೇನ ಗಣ್ಯೋ ಭವಾಮಿ? 8 ಮಜ್ಜಲಾರ್ಥಂ ಪಾಪಮಪಿ ಕರಣೀಯಮಿತಿ ವಾಕ್ಯಂ ತ್ವಯಾ ಕುತೋ ನೋಚ್ಯತೇ? ಕಿನ್ನು ಯೈರುಚ್ಯತೇ ತೇ ನಿಶಾನ್ತಂ ದಣ್ಣಸ್ಯ ಪಾತಾಣಿ ಭವನ್ತಿ; ತಥಾಪಿ ತದ್ವಾಕ್ಯಮ್ ಅಸ್ಮಾಭಿರಪ್ಯುಚ್ಯತ ಇತ್ಯಸ್ಮಾಕಂ ಗ್ಲಾನಿಂ ಕುರ್ವನ್ತಃ ಕಿಯನ್ತೋ ಲೋಕಾ ವದನ್ತಿ | 9 ಅನ್ಯಲೋಕೇಭ್ಯೋ ವಯಂ ಕಿಂ ಶ್ರೇಷ್ಠಾಃ? ಕದಾಚನ ನಹಿ ಯತೋ ಯಿಹೂದಿನೋ ಽನ್ಯದೇಶಿನಶ್ಚ ಸರ್ವಏವ ಪಾಪಸ್ಥಾಯಾತ್ಯಾ ಇತ್ಯಸ್ಯ ಪ್ರಮಾಣಂ ವಯಂ ಪೂರ್ವಮ್ ಅದದಾಮ | 10 ಲಿಪಿ ಯಥಾಸ್ತೇ, ನೈಕೋಪಿ ಧಾರ್ಮಿಕೋ ಜನಃ | 11 ತಥಾ ಜ್ಞಾನೀಶ್ವರಜ್ಞಾನೀ ಮಾನವಃ ಕೋಪಿ ನಾಸ್ತಿ ಹಿ | 12 ವಿಮಾರ್ಗಗಾಮಿನಃ ಸರ್ವೇ ಸರ್ವೇ ದುಷ್ಕರ್ಮಕಾರಿಣಃ | ಏಕೋ ಜನೋಪಿ ನೋ ತೇಷಾಂ ಸಾಧುಕರ್ಮ ಕರೋತಿ ಚ | 13 ತಥಾ ತೇಷಾನ್ತು ವೈ ಕಣ್ಣಾ ಅನಾವೃತಶ್ಶಶಾನವತ್ | ಸ್ತುತಿವಾದಂ ಪ್ರಕುರ್ವನ್ತಿ ಜಿಹ್ವಾಭಿಶ್ಚೇ ತು ಕೇವಲಂ | ತೇಷಾಮೋಷ್ಯಸ್ಯ ನಿಮ್ಮೇ ತು ವಿಷಂ ತಿಷ್ಠತಿ ಸರ್ಪವತ್ | 14 ಮುಖಂ ತೇಷಾಂ ಹಿ ಶಾಪೇನ ಕಪಟೇನ ಚ ಪೂರ್ಯತೇ | 15 ರಕ್ತಪಾತಾಯ ತೇಷಾಂ ತು ಪದಾನಿ ಕ್ಷಿಪ್ರಗಾನಿ ಚ | 16 ಪಥಿ ತೇಷಾಂ ಮನುಷ್ಯಾಣಾಂ ನಾಶಃ ಕ್ಷೇಶಶ್ಚ ಕೇವಲಃ | 17 ತೇ ಜನಾ ನಹಿ ಜಾನನ್ತಿ ಪನ್ನಾನಂ ಸುಖದಾಯಿನಂ | 18 ಪರಮೇಶಾದ್ ಭಯಂ ಯತ್ತತ್ ತಚ್ಚಕ್ಷುಷೋರಗೋಚರಂ | 19 ವ್ಯವಸ್ಥಾಯಾಂ ಯದ್ಯಲ್ಲಿಖತಿ ತದ್ ವ್ಯವಸ್ಥಾಧೀನಾನ್ ಲೋಕಾನ್ ಉದ್ದಿಶ್ಯ ಲಿಖತೀತಿ ವಯಂ ಜಾನೀಮಃ | ತತೋ ಮನುಷ್ಯಮಾತ್ರೋ ನಿರುತ್ತರಃ ಸನ್ ಈಶ್ವರಸ್ಯ ಸಾಕ್ಷಾದ್ ಅಪರಾಧೀ ಭವತಿ | 20 ಅತಏವ ವ್ಯವಸ್ಥಾನುರೂಪೈಃ ಕರ್ಮಭಿಃ ಕಶ್ಚಿದಪಿ ಪ್ರಾಣೀಶ್ವರಸ್ಯ ಸಾಕ್ಷಾತ್ ಸಪುಣ್ಯೀಕೃತೋ ಭವಿತುಂ ನ ಶಕ್ಯತಿ ಯತೋ ವ್ಯವಸ್ಥಯಾ ಪಾಪಜ್ಞಾನಮಾತ್ರಂ ಜಾಯತೇ | 21 ಕಿನ್ನು ವ್ಯವಸ್ಥಾಯಾಃ ಪೃಥಗ್ ಈಶ್ವರೇಣ ದೇಯಂ ಯತ್ ಪುಣ್ಯಂ ತದ್ ವ್ಯವಸ್ಥಾಯಾ ಭವಿಷ್ಯದ್ದಾದಿಗಣಸ್ಯ ಚ ವಚನೈಃ ಪ್ರಮಾಣೀಕೃತಂ ಸದ್ ಇದಾನೀಂ ಪ್ರಕಾಶತೇ | 22 ಯೀಶುಖೀಷ್ಣೇ ವಿಶ್ವಾಸಕರಣಾದ್ ಈಶ್ವರೇಣ ದತ್ತಂ ತತ್ ಪುಣ್ಯಂ ಸಕಲೇಷು ಪ್ರಕಾಶಿತಂ ಸತ್ ಸರ್ವಾನ್ ವಿಶ್ವಾಸಿನಃ ಪ್ರತಿ ವರ್ತತೇ | 23 ತೇಷಾಂ ಕೋಪಿ ಪ್ರಭೇದೋ ನಾಸ್ತಿ, ಯತಃ ಸರ್ವಏವ ಪಾಪಿನ ಈಶ್ವರೀಯತೇಜೋಹೀನಾಶ್ಚ ಜಾತಾಃ | 24 ತ ಈಶ್ವರಸ್ಯಾನುಗ್ರಹಾದ್ ಮೂಲ್ಯಂ ವಿನಾ ಖೀಷ್ಣಕೃತೇನ ಪರಿತ್ರಾಣೇನ ಸಪುಣ್ಯೀಕೃತಾ ಭವನ್ತಿ | 25 ಯಸ್ಮಾತ್ ಸ್ವಶೋಣಿತೇನ ವಿಶ್ವಾಸಾತ್ ಪಾಪನಾಶಕೋ ಬಲೀ ಭವಿತುಂ ಸ ಏವ ಪೂರ್ವಮ್ ಈಶ್ವರೇಣ ನಿಶ್ಚಿತಃ, ಇತ್ಯಮ್ ಈಶ್ವರೀಯಸಹಿಷ್ಣುತ್ವಾತ್ ಪುರಾಕೃತಪಾಪಾನಾಂ ಮಾರ್ಜನಕರಣೇ ಸ್ವೀಯಯಾಥಾರ್ಥ್ಯಂ ತೇನ ಪ್ರಕಾಶತೇ, 26 ವರ್ತಮಾನಕಾಲೀಯಮಪಿ ಸ್ವಯಾಥಾರ್ಥ್ಯಂ ತೇನ ಪ್ರಕಾಶತೇ, ಅಪರಂ ಯೀಶೌ ವಿಶ್ವಾಸಿನಂ ಸಪುಣ್ಯೀಕುರ್ವನ್ನಪಿ ಸ ಯಾಥಾರ್ಥಿಕಸ್ತಿಷ್ಯತಿ | 27 ತರ್ಹಿ ಕುತ್ರಾತ್ಮಶ್ಲಾಘಾ? ಸಾ ದೂರೀಕೃತಾ; ಕಯಾ ವ್ಯವಸ್ಥಯಾ? ಕಿಂ ಕ್ರಿಯಾರೂಪವ್ಯವಸ್ಥಯಾ? ಇತ್ಯಂ ನಹಿ ಕಿನ್ನು ತತ್ ಕೇವಲವಿಶ್ವಾಸರೂಪಯಾ ವ್ಯವಸ್ಥಯೈವ ಭವತಿ | 28 ಅತಏವ ವ್ಯವಸ್ಥಾನುರೂಪಾಃ ಕ್ರಿಯಾ ವಿನಾ ಕೇವಲೇನ ವಿಶ್ವಾಸೇನ ಮಾನವಃ ಸಪುಣ್ಯೀಕೃತೋ ಭವಿತುಂ ಶಕ್ನೋತೀತ್ಯಸ್ಯ ರಾದ್ಧಾನ್ತಂ ದರ್ಶಯಾಮಃ | 29 ಸ ಕಿಂ ಕೇವಲಯಿಹೂದಿನಾಮ್ ಈಶ್ವರೋ ಭವತಿ? ಭಿನ್ನದೇಶಿನಾಮ್ ಈಶ್ವರೋ ನ ಭವತಿ? ಭಿನ್ನದೇಶಿನಾಮಪಿ ಭವತಿ; 30 ಯಸ್ಮಾದ್ ಏಕ ಈಶ್ವರೋ ವಿಶ್ವಾಸಾತ್ ತ್ವಕ್ಷೇದಿನೋ ವಿಶ್ವಾಸೇನಾತ್ವಕ್ಷೇದಿನಶ್ಚ ಸಪುಣ್ಯೀಕರಿಷ್ಯತಿ | 31 ತರ್ಹಿ ವಿಶ್ವಾಸೇನ ವಯಂ ಕಿಂ ವ್ಯವಸ್ಥಾಂ ಲುಮಾಮ? ಇತ್ಯಂ ನ ಭವತು ವಯಂ ವ್ಯವಸ್ಥಾಂ ಸಂಸ್ಥಾಪಯಾಮ ಏವ |

4 ಅಸ್ಮಾಕಂ ಪೂರ್ವಪುರುಷ ಇಬ್ರಾಹೀಮ್ ಕಾಯಿಕಕ್ರಿಯಯಾ ಕಿಂ ಲಬ್ಧವಾನ್ ಏತದಧಿ ಕಿಂ ವದಿಷ್ಯಾಮಃ? 2 ಸ ಯದಿ ನಿಜಕ್ರಿಯಾಭ್ಯಃ ಸಪುಣ್ಯೋ ಭವೇತ್ ತರ್ಹಿ ತಸ್ಯಾತ್ಮಶಾಫಾಂ ಕರ್ತುಂ ಪನ್ನಾ ಭವೇದಿತಿ ಸತ್ಯಂ, ಕಿನ್ವಿಶ್ವರಸ್ಯ ಸಮೀಪೇ ನಹಿ | 3 ಶಾಸ್ತ್ರೇ ಕಿಂ ಲಿಖತಿ? ಇಬ್ರಾಹೀಮ್ ಈಶ್ವರೇ ವಿಶ್ವಸನಾತ್ ಸ ವಿಶ್ವಾಸಸ್ತಸ್ಮೈ ಪುಣ್ಯಾರ್ಥಂ ಗಣಿತೋ ಬಭೂವ | 4 ಕರ್ಮಕಾರಿಣೋ ಯದ್ ವೇತನಂ ತದ್ ಅನುಗ್ರಹಸ್ಯ ಫಲಂ ನಹಿ ಕಿನ್ವು ತೇನೋಪಾರ್ಜಿತಂ ಮನ್ನವ್ಯಮ್ | 5 ಕಿನ್ವು ಯಃ ಪಾಪಿನಂ ಸಪುಣ್ಯೇಕರೋತಿ ತಸ್ಮಿನ್ ವಿಶ್ವಾಸಿನಃ ಕರ್ಮಹೀನಸ್ಯ ಜನಸ್ಯ ಯೋ ವಿಶ್ವಾಸಃ ಸ ಪುಣ್ಯಾರ್ಥಂ ಗಣ್ಯೋ ಭವತಿ | 6 ಅಪರಂ ಯಂ ಕ್ರಿಯಾಹೀನಮ್ ಈಶ್ವರಃ ಸಪುಣ್ಯೇಕರೋತಿ ತಸ್ಯ ಧನ್ಯವಾದಂ ದಾಯೂದ್ ವರ್ಣಯಾಮಾಸ, ಯಥಾ, 7 ಸ ಧನ್ಯೋಽಘಾನಿ ಮೃಷ್ಟಾನಿ ಯಸ್ಯಾಗಾಂಸ್ಯಾವೃತಾನಿ ಚ | 8 ಸ ಚ ಧನ್ಯಃ ಪರೇಶೇನ ಪಾಪಂ ಯಸ್ಯ ನ ಗಣ್ಯತೇ | 9 ಏಷ ಧನ್ಯವಾದಸ್ತತ್ಕೇದಿನಮ್ ಅತ್ಯಕ್ಷೇದಿನಂ ವಾ ಕಂ ಪ್ರತಿ ಭವತಿ? ಇಬ್ರಾಹೀಮೋ ವಿಶ್ವಾಸಃ ಪುಣ್ಯಾರ್ಥಂ ಗಣಿತ ಇತಿ ವಯಂ ವದಾಮಃ | 10 ಸ ವಿಶ್ವಾಸಸ್ತಸ್ಯ ತ್ವಕ್ಷೇದಿತ್ವಾವಸ್ಥಾಯಾಂ ಕಿಮ್ ಅತ್ಯಕ್ಷೇದಿತ್ವಾವಸ್ಥಾಯಾಂ ಕಸ್ಮಿನ್ ಸಮಯೇ ಪುಣ್ಯಮಿವ ಗಣಿತಃ? ತ್ವಕ್ಷೇದಿತ್ವಾವಸ್ಥಾಯಾಂ ನಹಿ ಕಿನ್ವು ತ್ವಕ್ಷೇದಿತ್ವಾವಸ್ಥಾಯಾಂ | 11 ಅಪರಂ ಯತ್ ಸ ಯತ್ ಸರ್ವೇಷಾಮ್ ಅತ್ಯಕ್ಷೇದಿನಾಂ ವಿಶ್ವಾಸಿನಾಮ್ ಆದಿಪುರುಷೋ ಭವೇತ್, ತೇ ಚ ಪುಣ್ಯವತ್ಸ್ವೇನ ಗಣ್ಯೇರನ್; 12 ಯೇ ಚ ಲೋಕಾಃ ಕೇವಲಂ ಭಿನ್ನತ್ವಭೋ ನ ಸನ್ನೋ ಽಸ್ಮತ್ಪೂರ್ವಪುರುಷ ಇಬ್ರಾಹೀಮ್ ಅಭಿನ್ನತ್ವ ಸನ್ ಯೇನ ವಿಶ್ವಾಸಮಾರ್ಗೇಣ ಗತವಾನ್ ತೇನೈವ ತಸ್ಯ ಪಾದಚಿಹ್ನೇನ ಗಚ್ಛನ್ತಿ ತೇಷಾಂ ತ್ವಕ್ಷೇದಿನಾಮಪ್ಯಾದಿಪುರುಷೋ ಭವೇತ್ ತದರ್ಥಮ್ ಅತ್ಯಕ್ಷೇದಿನೋ ಮಾನವಸ್ಯ ವಿಶ್ವಾಸಾತ್ ಪುಣ್ಯಮ್ ಉತ್ಪದ್ಯತ ಇತಿ ಪ್ರಮಾಣಸ್ವರೂಪಂ ತ್ವಕ್ಷೇದಚಿಹ್ನಂ ಸ ಪ್ರಾಪ್ನೋತ್ | 13 ಇಬ್ರಾಹೀಮ್ ಜಗತೋಽಧಿಕಾರೀ ಭವಿಷ್ಯತಿ ಯೈಷಾ ಪ್ರತಿಜ್ಞಾ ತಂ ತಸ್ಯ ವಂಶಙ್ಗ ಪ್ರತಿ ಪೂರ್ವಮ್ ಅಕ್ರಿಯತ ಸಾ ವ್ಯವಸ್ಥಾಮೂಲಿಕಾ ನಹಿ ಕಿನ್ವು ವಿಶ್ವಾಜನ್ಯಪುಣ್ಯಮೂಲಿಕಾ | 14 ಯತೋ ವ್ಯವಸ್ಥಾವಲಮ್ಪಿನೋ ಯದ್ಯಧಿಕಾರಿಣೋ ಭವನ್ತಿ ತರ್ಹಿ ವಿಶ್ವಾಸೋ ವಿಫಲೋ ಜಾಯತೇ ಸಾ ಪ್ರತಿಜ್ಞಾಪಿ ಲುಪ್ತೇವ | 15 ಅಧಿಕನ್ವು ವ್ಯವಸ್ಥಾ ಕೋಪಂ ಜನಯತಿ ಯತೋ ಽವಿದ್ಯಮಾನಾಯಾಂ ವ್ಯವಸ್ಥಾಯಾಮ್ ಆಜ್ಞಾಲಜ್ಞಾನಂ ನ ಸಮ್ಯವತಿ | 16 ಅತಏವ ಸಾ ಪ್ರತಿಜ್ಞಾ ಯದ್ ಅನುಗ್ರಹಸ್ಯ ಫಲಂ ಭವೇತ್ ತದರ್ಥಂ ವಿಶ್ವಾಸಮೂಲಿಕಾ ಯತ್ಸದ್ಭಾತ್ವೇ ತದ್ವಂಶಸಮುದಾಯಂ ಪ್ರತಿ ಅರ್ಥತೋ ಯೇ ವ್ಯವಸ್ಥಯಾ ತದ್ವಂಶಸಮ್ಯವಾಃ ಕೇವಲಂ ತಾನ್ ಪ್ರತಿ ನಹಿ ಕಿನ್ವು ಯ ಇಬ್ರಾಹೀಮೀಯವಿಶ್ವಾಸೇನ ತತ್ಸಮ್ಯವಾಸ್ತಾನಪಿ ಪ್ರತಿ ಸಾ ಪ್ರತಿಜ್ಞಾ ಸ್ಥಾನುರ್ಭವತಿ | 17 ಯೋ ನಿರ್ಜೀವಾನ್ ಸಜೀವಾನ್ ಅವಿದ್ಯಮಾನಾನಿ ವಸ್ತುನಿ ಚ ವಿದ್ಯಮಾನಾನಿ ಕರೋತಿ ಇಬ್ರಾಹೀಮೋ ವಿಶ್ವಾಸಭೂಮೇಸ್ತಸ್ಯೇಶ್ವರಸ್ಯ ಸಾಕ್ಷಾತ್ ಸೋಽಸ್ಮಾಕಂ ಸರ್ವೇಷಾಮ್ ಆದಿಪುರುಷ ಆಸ್ತೇ, ಯಥಾ ಲಿಖಿತಂ ವಿದ್ಯತೇ, ಅಹಂ ತ್ವಾಂ ಬಹುಜಾತೀನಾಮ್ ಆದಿಪುರುಷಂ ಕೃತ್ವಾ ನಿಯುಕ್ತವಾನ್ | 18 ತ್ವದೀಯಸ್ತಾದೃಶೋ ವಂಶೋ ಜನಿಷ್ಯತೇ ಯದಿದಂ ವಾಕ್ಯಂ ಪ್ರತಿಶ್ರುತಂ ತದನುಸಾರಾದ್ ಇಬ್ರಾಹೀಮ್ ಬಹುದೇಶೀಯಲೋಕಾನಾಮ್ ಆದಿಪುರುಷೋ ಯದ್ ಭವತಿ ತದರ್ಥಂ ಸೋಽನಪೇಕ್ಷಿತವ್ಯಮಪ್ಯಪೇಕ್ಷಮಾಣೋ ವಿಶ್ವಾಸಂ ಕೃತವಾನ್ | 19 ಅಪರಂ ಯಃ ಕ್ಷೀಣವಿಶ್ವಾಸೋ ನ ಭೂತ್ಯಾ ಶತವತ್ಸರವಯಸ್ಕತ್ವಾತ್ ಸ್ವಶರೀರಸ್ಯ ಜರಾಂ ಸಾರಾನಾಮ್ ಸ್ವಭಾರ್ಯಾಯಾ ರಜೋನಿವೃತ್ತಿಙ್ಗ ತ್ಯುಣಾಯ ನ ಮೇನೇ | 20 ಅಪರಮ್ ಅವಿಶ್ವಾಸಾದ್ ಈಶ್ವರಸ್ಯ ಪ್ರತಿಜ್ಞಾವಚನೇ ಕಮಪಿ ಸಂಶಯಂ ನ ಚಕಾರ; 21 ಕಿನ್ವಿಶ್ವರೇಣ ಯತ್ ಪ್ರತಿಶ್ರುತಂ ತತ್ ಸಾಧಯಿತುಂ ಶಕ್ಯತ ಇತಿ ನಿಶ್ಚಿತಂ ವಿಜ್ಞಾಯ ದೃಢವಿಶ್ವಾಸಃ ಸನ್ ಈಶ್ವರಸ್ಯ ಮಹಿಮಾನಂ ಪ್ರಕಾಶಯಾಙ್ಗಕಾರ | 22 ಇತಿ ಹೇತೋಸ್ತಸ್ಯ ಸ ವಿಶ್ವಾಸಸ್ತದೀಯಪುಣ್ಯಮಿವ ಗಣಯಾಙ್ಗತೇ | 23 ಪುಣ್ಯಮಿವಾಗಣ್ಯತ ತತ್ ಕೇವಲಸ್ಯ ತಸ್ಯ ನಿಮಿತ್ತಂ ಲಿಖಿತಂ ನಹಿ, ಅಸ್ಮಾಕಂ ನಿಮಿತ್ತಮಪಿ, 24 ಯತೋಽಸ್ಮಾಕಂ ಪಾಪನಾಶಾರ್ಥಂ ಸಮರ್ಪಿತೋಽಸ್ಮಾಕಂ ಪುಣ್ಯಪ್ರಾರ್ಥಾರ್ಥಇಶ್ಚೀತ್ವಾಪಿತೋಽಭವತ್ ಯೋಽಸ್ಮಾಕಂ ಪ್ರಭು ಯೇಶುಸ್ತಸ್ಯೋತ್ಥಾಪಯಿತರೀಶ್ವರೇ 25 ಯದಿ ವಯಂ ವಿಶ್ವಸಾಮಸ್ತರ್ಹ್ಯಸ್ಮಾಕಮಪಿ ಸಏವ ವಿಶ್ವಾಸಃ ಪುಣ್ಯಮಿವ ಗಣಯಿಷ್ಯತೇ |

5 ವಿಶ್ವಾಸೇನ ಸಪುಣ್ಯೇಕೃತಾ ವಯಮ್ ಈಶ್ವರೇಣ ಸಾರ್ಧಂ ಪ್ರಭುಣಾಸ್ಮಾಕಂ ಯೀಶುಖ್ರೀಷ್ಟೇನ ಮೇಲನಂ ಪ್ರಾಪ್ತಾಃ | 2 ಅಪರಂ ವಯಂ ಯಸ್ಮಿನ್ ಅನುಗ್ರಹಾಶ್ರಯೇ ತಿಷ್ಠಾಮಸ್ತನ್ನದ್ಯಂ ವಿಶ್ವಾಸಮಾರ್ಗೇಣ ತೇನೈವಾನೀತಾ ವಯಮ್ ಈಶ್ವರೀಯವಿಭವಪ್ರಾಪ್ತಿಪ್ರತ್ಯಾಶಯಾ ಸಮಾನನ್ಯಾಮಃ | 3 ತತ್ ಕೇವಲಂ ನಹಿ ಕಿನ್ವು ಕ್ಲೇಶಭೋಗೇಽಪ್ಯಾನನ್ಯಾಮೋ ಯತಃ ಕ್ಲೇಶಾದ್ ಧೈರ್ಯ್ಯಂ ಜಾಯತ ಇತಿ ವಯಂ ಜಾನೀಮಃ, 4 ಧೈರ್ಯ್ಯಾಚ್ಛ ಪರೀಕ್ಷಿತತ್ವಂ ಜಾಯತೇ, ಪರೀಕ್ಷಿತತ್ವಾತ್ ಪ್ರತ್ಯಾಶಾ ಜಾಯತೇ, 5 ಪ್ರತ್ಯಾಶಾತೋ ವೀಡಿತತ್ವಂ ನ ಜಾಯತೇ, ಯಸ್ಮಾದ್ ಅಸ್ಯ ಭೃಂ ದತ್ತೇನ ಪವಿತ್ರೇಣಾತ್ಮನಾಸ್ಮಾಕಮ್ ಅನ್ಯಃಕರಣಾನೀಶ್ವರಸ್ಯ ಪ್ರೇಮವಾರಿಣಾ ಸಿಕ್ತಾನಿ | 6 ಅಸ್ಮಾಸು ನಿರುಪಾಯೇಷು ಸತ್ನು ಖ್ರೀಷ್ಟ ಉಪಯುಕ್ತೇ ಸಮಯೇ ಪಾಪಿನಾಂ

ನಿಮಿತ್ತಂ ಸ್ವೀಯಾನ್ ಪ್ರಣಾನ್ ಅತ್ಯಜತ್ | 7 ಹಿತಕಾರಿಣೋ ಜನಸ್ಯ ಕೃತೇ ಕೋಪಿ ಪ್ರಣಾನ್ ತೃಕ್ತುಂ ಸಾಹಸಂ ಕರ್ತುಂ ಶಕ್ನೋತಿ, ಕಿನ್ನು ಧಾರ್ಮಿಕಸ್ಯ ಕೃತೇ ಪ್ರಾಯೇಣ ಕೋಪಿ ಪ್ರಾಣಾನ್ ನ ತೃಬತಿ | 8 ಕಿನ್ನ ಸ್ವಾಮಿ ಪಾಪಿಷು ಸತ್ತ್ವಪಿ ನಿಮಿತ್ತಮಸ್ಮಾಕಂ ಖ್ರೀಷ್ಟಃ ಸ್ವಪ್ರಾಣಾನ್ ತೃಕ್ತವಾನ್, ತತ ಈಶ್ವರೋಸ್ತಾನ್ ಪ್ರತಿ ನಿಜಂ ಪರಮಪ್ರೇಮಾಣಂ ದರ್ಶಿತವಾನ್ | 9 ಅತಃ ಏವ ತಸ್ಯ ರಕ್ತಪಾತೇನ ಸಪುಣ್ಣೀಕೃತಾ ವಯಂ ನಿತಾನ್ತಂ ತೇನ ಕೋಪಾದ್ ಉದ್ಧಾರಿಷ್ಯಾಮಹೇ | 10 ಫಲತೋ ವಯಂ ಯದಾ ರಿಪವ ಅಸ್ಮ ತದೇಶ್ವರಸ್ಯ ಪುತ್ರಸ್ಯ ಮರಣೇನ ತೇನ ಸಾರ್ಧಂ ಯದ್ಯಸ್ಮಾಕಂ ಮೇಲನಂ ಜಾತಂ ತರ್ಹಿ ಮೇಲನಪ್ರಾಪ್ತಾಃ ಸನ್ನೋಽವಶ್ಯಂ ತಸ್ಯ ಜೀವನೇನ ರಕ್ಷಾಂ ಲಪ್ಸಾಮಹೇ | 11 ತತ್ ಕೇವಲಂ ನಹಿ ಕಿನ್ನು ಯೇನ ಮೇಲನಮ್ ಅಲಭಾಮಹಿ ತೇನಾಸ್ಮಾಕಂ ಪ್ರಭುಣಾ ಯೇಶುಖ್ರೀಷ್ಟೇನ ಸಾಮ್ಪ್ರತಮ್ ಈಶ್ವರೇ ಸಮಾನನ್ಯಾಮಶ್ಚ | 12 ತಥಾ ಸತಿ, ಏಕೇನ ಮಾನುಷೇಣ ಪಾಪಂ ಪಾಪೇನ ಚ ಮರಣಂ ಜಗತೀಂ ಪ್ರಾವಿಶತ್ ಅಪರಂ ಸರ್ವೇಷಾಂ ಪಾಪಿತ್ವಾತ್ ಸರ್ವೇ ಮಾನುಷಾ ಮೃತೇ ನಿಫಘ್ನಾ ಅಭವತ್ | 13 ಯತೋ ವ್ಯವಸ್ಥಾದಾನಸಮಯಂ ಯಾವತ್ ಜಗತಿ ಪಾಪಮ್ ಅಸೀತ್ ಕಿನ್ನು ಯತ್ರ ವ್ಯವಸ್ಥಾನ ವಿಧ್ಯತೇ ತತ್ರ ಪಾಪಸ್ಯಾಪಿ ಗಣನಾ ನ ವಿಧ್ಯತೇ | 14 ತಥಾಪ್ಯಾದಮಾ ಯಾದ್ಯಶಂ ಪಾಪಂ ಕೃತಂ ತಾದ್ಯಶಂ ಪಾಪಂ ಯೈರ್ನಾಕಾರಿ ಆದಮಮ್ ಆರಭ್ಯ ಮೂಸಾಂ ಯಾವತ್ ತೇಷಾಮಪ್ಯುಪರಿ ಮೃತ್ಯು ರಾಜತ್ವಮ್ ಅಕರೋತ್ ಸ ಆದಮ್ ಭಾವ್ಯಾದಮೋ ನಿದರ್ಶನಮೇವಾಸ್ಮೇ | 15 ಕಿನ್ನು ಪಾಪಕರ್ಮಣೋ ಯಾದ್ಯಶೋ ಭಾವಸ್ತಾದ್ಯಗ್ ದಾನಕರ್ಮಣೋ ಭಾವೋ ನ ಭವತಿ ಯತ ಏಕಸ್ಯ ಜನಸ್ಯಾಪರಾರ್ಥೇನ ಯದಿ ಬಹೂನಾಂ ಮರಣಮ್ ಅಘಟಿತ ತಥಾಪೀಶ್ವರಾನುಗ್ರಹಸ್ವದನುಗ್ರಹಮೂಲಕಂ ದಾನಞ್ಚೈಕೇನ ಜನೇನಾರ್ಥಾದ್ ಯೇಶುನಾ ಖ್ರೀಷ್ಟೇನ ಬಹುಷು ಬಾಹುಲ್ಯಾತಿಬಾಹುಲ್ಯೇನ ಫಲತಿ | 16 ಅಪರಮ್ ಏಕಸ್ಯ ಜನಸ್ಯ ಪಾಪಕರ್ಮ ಯಾದ್ಯತ್ ಫಲಯುಕ್ತಂ ದಾನಕರ್ಮ ತಾದ್ಯತ್ ನ ಭವತಿ ಯತೋ ವಿಚಾರಕರ್ಮೈಕಂ ಪಾಪಮ್ ಆರಭ್ಯ ದಣ್ಣಜನಕಂ ಬಭೂವ, ಕಿನ್ನು ದಾನಕರ್ಮ ಬಹುಪಾಪಾನ್ಯಾರಭ್ಯ ಪುಣ್ಯಜನಕಂ ಬಭೂವ | 17 ಯತ ಏಕಸ್ಯ ಜನಸ್ಯ ಪಾಪಕರ್ಮ ತಸ್ಯೇನೈಕೇನ ಯದಿ ಮರಣಸ್ಯ ರಾಜತ್ವಂ ಜಾತಂ ತರ್ಹಿ ಯೇ ಜನಾ ಅನುಗ್ರಹಸ್ಯ ಬಾಹುಲ್ಯಂ ಪುಣ್ಯದಾನಞ್ಚ ಪ್ರಾಪ್ತವನ್ತಿ ತ ಏಕೇನ ಜನೇನ, ಅರ್ಥಾತ್ ಯೇಶುಖ್ರೀಷ್ಟೇನ, ಜೀವನೇ ರಾಜತ್ವಮ್ ಅವಶ್ಯಂ ಕರಿಷ್ಯನ್ತಿ | 18 ಏಕೋಽಪರಾರ್ಥೋ ಯದ್ವತ್ ಸರ್ವಮಾನವಾನಾಂ ದಣ್ಣಾಮೀ ಮಾಗೋಽಽಭವತ್ ತದ್ವದ್ ಏಕಂ ಪುಣ್ಯದಾನಂ ಸರ್ವಮಾನವಾನಾಂ ಜೀವನಯುಕ್ತಪುಣ್ಯಾಮೀ ಮಾರ್ಗ ಏವ | 19 ಅಪರಮ್ ಏಕಸ್ಯ ಜನಸ್ಯಾಜ್ಞಾಲಜ್ಞಾನಾದ್ ಯಥಾ ಬಹವೋ ಽಪರಾಧಿನೋ ಜಾತಾಸ್ವದ್ ಏಕಸ್ಯಾಜ್ಞಾಚರಣಾದ್ ಬಹವಃ ಸಪುಣ್ಣೀಕೃತಾ ಭವನ್ತಿ | 20 ಅಧಿಕನ್ನು ವ್ಯವಸ್ಥಾಮನಾದ್ ಅಪರಾಧಸ್ಯ ಬಾಹುಲ್ಯಂ ಜಾತಂ ಕಿನ್ನು ಯತ್ರ ಪಾಪಸ್ಯ ಬಾಹುಲ್ಯಂ ತತ್ರೈವ ತಸ್ಮಾದ್ ಅನುಗ್ರಹಸ್ಯ ಬಾಹುಲ್ಯಮ್ ಅಭವತ್ | 21 ತೇನ ಮೃತ್ಯುನಾ ಯದ್ವತ್ ಪಾಪಸ್ಯ ರಾಜತ್ವಮ್ ಅಭವತ್ ತದ್ವದ್ ಅಸ್ಮಾಕಂ ಪ್ರಭುಯೇಶುಖ್ರೀಷ್ಟದ್ವಾರಾನನ್ತಜೀವನದಾಯಿಪುಣ್ಯೇನಾನುಗ್ರಹಸ್ಯ ರಾಜತ್ವಂ ಭವತಿ | (aiōnios g166)

6 ಪ್ರಭೂತರೂಪೇಣ ಯದ್ ಅನುಗ್ರಹಃ ಪ್ರಕಾಶತೇ ತದರ್ಥಂ ಪಾಪೇ ತಿಷ್ಠಾಮ ಇತಿ ವಾಕ್ಯಂ ಕಿಂ ವಯಂ ವದಿಷ್ಯಾಮಃ? ತನ್ನ ಭವತು | 2 ಪಾಪಂ ಪ್ರತಿ ಮೃತಾ ವಯಂ ಪುನಸ್ತಸ್ಮಿನ್ ಕಥಮ್ ಜೀವಿಷ್ಯಾಮಃ? 3 ವಯಂ ಯಾವನ್ನೋ ಲೋಕಾ ಯೇಶುಖ್ರೀಷ್ಟೇ ಮಜ್ಜಿತಾ ಅಭವಾಮ ತಾವನ್ನ ಏವ ತಸ್ಯ ಮರಣೇ ಮಜ್ಜಿತಾ ಇತಿ ಕಿಂ ಯೂಯಂ ನ ಜಾನೀಥ? 4 ತತೋ ಯಥಾ ಪಿತುಃ ಪರಾಕ್ರಮೇಣ ಶೃಶಾನಾತ್ ಖ್ರೀಷ್ಟ ಉತ್ಥಾಪಿತಸ್ವಥಾ ವಯಮಪಿ ಯತ್ ನೂತನಜೀವಿನ ಇವಾಚರಾಮಸ್ವದರ್ಥಂ ಮಜ್ಜನೇನ ತೇನ ಸಾರ್ಧಂ ಮೃತ್ಯುರೂಪೇ ಶೃಶಾನೇ ಸಂಸ್ಥಾಪಿತಾಃ | 5 ಅಪರಂ ವಯಂ ಯದಿ ತೇನ ಸಂಯುಕ್ತಾಃ ಸನ್ತಃ ಸ ಇವ ಮರಣಭಾಗಿನೋ ಜಾತಾಸ್ಯರ್ಹಿ ಸ ಇವೋತ್ಪನ್ನಭಾಗಿನೋಽಪಿ ಭವಿಷ್ಯಾಮಃ | 6 ವಯಂ ಯತ್ ಪಾಪಸ್ಯ ದಾಸಾಃ ಪುನ ನಫ ಭವಾಮಸ್ವದರ್ಥಮ್ ಅಸ್ಮಾಕಂ ಪಾಪರೂಪಶರೀರಸ್ಯ ವಿನಾಶಾರ್ಥಮ್ ಅಸ್ಮಾಕಂ ಪುರಾತನಪುರುಷಸ್ಯೇನ ಸಾಕಂ ಕುಶೀಠಹನ್ಯತೇತಿ ವಯಂ ಜಾನೀಮಃ | 7 ಯೋ ಹತಃ ಸ ಪಾಪಾತ್ ಮುಕ್ತ ಏವ | 8 ಅತಃ ಏವ ಯದಿ ವಯಂ ಖ್ರೀಷ್ಟೇನ ಸಾರ್ಧಮ್ ಅಹನ್ಯಾಮಹಿ ತರ್ಹಿ ಪುನರಪಿ ತೇನ ಸಹಿತಾ ಜೀವಿಷ್ಯಾಮ ಇತ್ಯತ್ರಾಸ್ಮಾಕಂ ವಿಶ್ವಾಸೋ ವಿಧ್ಯತೇ | 9 ಯತಃ ಶೃಶಾನಾದ್ ಉತ್ಥಾಪಿತಃ ಖ್ರೀಷ್ಟೋ ಪುನ ನಫ ಮ್ನಿಯತ ಇತಿ ವಯಂ ಜಾನೀಮಃ | ತಸ್ಮಿನ್ ಕೋಪ್ಯಧಿಕಾರೋ ಮೃತ್ಯೋರ್ನಾಸ್ಮಿ | 10 ಅಪರಞ್ಚ ಸ ಯದ್ ಅಮ್ನಿಯತ ತೇನೈಕದಾ ಪಾಪಮ್ ಉದ್ವಿಶ್ಯಾಮ್ನಿಯತ, ಯಜ್ಜ ಜೀವತಿ ತೇನೇಶ್ವರಮ್ ಉದ್ವಿಶ್ಯ ಜೀವತಿ; 11 ತದ್ವದ್ ಯೂಯಮಪಿ ಸ್ವಾನ್ ಪಾಪಮ್ ಉದ್ವಿಶ್ಯ ಮೃತಾನ್ ಅಸ್ಮಾಕಂ ಪ್ರಭುಣಾ ಯೇಶುಖ್ರೀಷ್ಟೇನೇಶ್ವರಮ್ ಉದ್ವಿಶ್ಯ ಜೀವನ್ನೋ ಜಾನೀತ | 12 ಅಪರಞ್ಚ ಕುಶಿತಾಭಿಲಾಷಾನ್ ಪೂರಯಿತುಂ ಯುಷ್ಮಾಕಂ ಮರ್ತ್ಯದೇಹೇಷು ಪಾಪಮ್ ಅಧಿಪತ್ಯಂ ನ ಕರೋತು | 13 ಅಪರಂ ಸ್ವಂ ಸ್ವಮ್ ಅಜ್ಞಮ್ ಅಧರ್ಮ್ಯಾಸ್ತಂ ಕೃತ್ವಾ ಪಾಪಸೇವಾಯಾಂ ನ ಸಮರ್ಪಯತ,

ಕಿನ್ನು ಶ್ರುತಾನಾದ ಉತ್ಥಿತಾನಿವ ಸ್ವಾನ್ ಈಶ್ವರೇ ಸಮರ್ಪಯತ ಸ್ವಾನ್ಯಜ್ಞಾನಿ ಚ ಧರ್ಮ್ಯಸ್ತಸ್ವರೂಪಾಣೀಶ್ವರಮ್ ಉದ್ಭಿಶ್ಚ
ಸಮರ್ಪಯತ | 14 ಯುಷ್ಮಾಕಮ್ ಉಪರಿ ಪಾಪಸ್ವಾದಿಪತ್ಯಂ ಪುನರ್ನ ಭವಿಷ್ಯತಿ, ಯಸ್ಮಾದ್ ಯೂಯಂ ವ್ಯವಸ್ಥಾಯಾ
ಅನಾಯತ್ತಾ ಅನುಗ್ರಹಸ್ಯ ಚಾಯತ್ತಾ ಅಭವತ | 15 ಕಿನ್ನು ವಯಂ ವ್ಯವಸ್ಥಾಯಾ ಅನಾಯತ್ತಾ ಅನುಗ್ರಹಸ್ಯ ಚಾಯತ್ತಾ
ಅಭವಾಮ, ಇತಿ ಕಾರಣಾತ್ ಕಿಂ ಪಾಪಂ ಕರಿಷ್ಯಾಮಃ? ತನ್ನ ಭವತು | 16 ಯತೋ ಮೃತಿಜನಕಂ ಪಾಪಂ ಪುಣ್ಯಜನಕಂ
ನಿದೇಶಾಚರಣಇತ್ಯಂತೋರ್ಧ್ವಯೋ ಯಸ್ಮಿನ್ ಅಜ್ಞಾಪಾಲನಾರ್ಥಂ ಭೃತ್ಯಾನಿವ ಸ್ವಾನ್ ಸಮರ್ಪಯಥ, ತಸ್ಮೈವ ಭೃತ್ಯಾ
ಭವಥ, ಏತತ್ ಕಿಂ ಯೂಯಂ ನ ಜಾನೀಥ? 17 ಅಪರಶ್ಚ ಪೂರ್ವಂ ಯೂಯಂ ಪಾಪಸ್ಯ ಭೃತ್ಯಾ ಆಸ್ತೇತಿ ಸತ್ಯಂ ಕಿನ್ನು ಯಸ್ಯಾಂ
ಶಿಕ್ಷಾರೂಪಾಯಾಂ ಮೂಷಾಯಾಂ ನಿಕ್ಷಿಪ್ತಾ ಅಭವತ ತಸ್ಯಾ ಆಕೃತಿಂ ಮನೋಲಿ ಭಿ ಬೃಭವನ್ನ ಇತಿ ಕಾರಣಾದ್ ಈಶ್ವರಸ್ಯ
ಧನ್ಯವಾದೋ ಭವತು | 18 ಇತ್ಯಂ ಯೂಯಂ ಪಾಪಸೇವಾತೋ ಮುಕ್ತಾಃ ಸನ್ನೋ ಧರ್ಮ್ಯಸ್ಯ ಭೃತ್ಯಾ ಜಾತಾಃ | 19 ಯುಷ್ಮಾಕಂ
ಶಾರೀರಿಕ್ಯಾ ದುರ್ಬ್ಬಲತಾಯಾ ಹೇತೋ ಮಾರ್ಗನವವದ್ ಅಹಮ್ ಏತದ್ ಬ್ರವೀಮಿ; ಪುನಃ ಪುನರಧರ್ಮ್ಯಕರಣಾರ್ಥಂ
ಯದ್ಧತ್ ಪೂರ್ವಂ ಪಾಪಾಮೇಧ್ಯಯೋ ಭೃತ್ಯತ್ವೇ ನಿಜಾಜ್ಞಾನಿ ಸಮರ್ಪಯತ ತದ್ಧದ್ ಇದಾನೀಂ ಸಾಧುಕರ್ಮ್ಯಕರಣಾರ್ಥಂ
ಧರ್ಮ್ಯಸ್ಯ ಭೃತ್ಯತ್ವೇ ನಿಜಾಜ್ಞಾನಿ ಸಮರ್ಪಯತ | 20 ಯದಾ ಯೂಯಂ ಪಾಪಸ್ಯ ಭೃತ್ಯಾ ಆಸ್ತ ತದಾ ಧರ್ಮ್ಯಸ್ಯ ನಾಯತ್ತಾ ಆಸ್ತ |
21 ತರ್ಹಿ ಯಾನಿ ಕರ್ಮ್ಯಣಿ ಯೂಯಮ್ ಇದಾನೀಂ ಲಜ್ಜಾಜನಕಾನಿ ಬುದ್ಧದ್ವೇ ಪೂರ್ವಂ ತೈ ಯುಷ್ಮಾಕಂ ಕೋ ಲಾಭ
ಆಸೀತ್? ತೇಷಾಂ ಕರ್ಮ್ಯಣಾಂ ಫಲಂ ಮರಣಮೇವ | 22 ಕಿನ್ನು ಸಾಮ್ಪ್ರತಂ ಯೂಯಂ ಪಾಪಸೇವಾತೋ ಮುಕ್ತಾಃ ಸನ್ನ
ಈಶ್ವರಸ್ಯ ಭೃತ್ಯಾಭವತ ತಸ್ಮಾದ್ ಯುಷ್ಮಾಕಂ ಪವಿತ್ರತ್ವರೂಪಂ ಲಭ್ಯಮ್ ಅನನ್ಯಜೀವನರೂಪಿಣಿ ಫಲಮ್ ಆಸ್ತೇ | (aiṛnios
g166) 23 ಯತಃ ಪಾಪಸ್ಯ ವೇತನಂ ಮರಣಂ ಕಿನ್ನು ಸ್ಮಾಕಂ ಪ್ರಭುಣಾ ಯೀಶುಖ್ರೀಷ್ಟೇನಾನನ್ನಜೀವನಮ್ ಈಶ್ವರದತ್ತಂ
ಪಾರಿತೋಷಿಕಮ್ ಆಸ್ತೇ | (aiṛnios g166)

7 ಹೇ ಭ್ರಾತೃಗಣ ವ್ಯವಸ್ಥಾವಿಧಿ ಪ್ರತಿ ಮಮೇದಂ ನಿವೇದನಂ | ವಿಧಿಃ ಕೇವಲಂ ಯಾವಜ್ಜೀವಂ ಮಾನವೋಪಯ್ಯಧಿಪತಿತ್ವಂ
ಕರೋತೀತಿ ಯೂಯಂ ಕಿಂ ನ ಜಾನೀಥ? 2 ಯಾವತ್ಕಾಲಂ ಪತಿ ಜೀವತಿ ತಾವತ್ಕಾಲಮ್ ಊಢಾ ಭಾರ್ಯಾ ವ್ಯವಸ್ಥಯಾ
ತಸ್ಮಿನ್ ಬದ್ಧಾ ತಿಷ್ಠತಿ ಕಿನ್ನು ಯದಿ ಪತಿ ಮ್ಪಿಯತೇ ತರ್ಹಿ ಸಾ ನಾರೀ ಪತ್ನಿ ವ್ಯವಸ್ಥಾತೋ ಮುಚ್ಯತೇ | 3 ಏತತ್ಕಾರಣಾತ್
ಪತ್ನಿಜೀವನಕಾಲೇ ನಾರೀ ಯದ್ಧನ್ಯಂ ಪುರುಷಂ ವಿವಹತಿ ತರ್ಹಿ ಸಾ ವ್ಯಭಿಚಾರಿಣೀ ಭವತಿ ಕಿನ್ನು ಯದಿ ಸ ಪತಿ ಮ್ಪಿಯತೇ
ತರ್ಹಿ ಸಾ ತಸ್ಯಾ ವ್ಯವಸ್ಥಯಾ ಮುಕ್ತಾ ಸತೀ ಪುರುಷಾನ್ತರೇಣ ವ್ಯೂಥಾಪಿ ವ್ಯಭಿಚಾರಿಣೀ ನ ಭವತಿ | 4 ಹೇ ಮಮ ಭ್ರಾತೃಗಣ,
ಈಶ್ವರನಿಮಿತ್ತಂ ಯದಸ್ಮಾಕಂ ಫಲಂ ಜಾಯತೇ ತದರ್ಥಂ ಶ್ರುತಾನಾದ್ ಉತ್ಥಾಪಿತೇನ ಪುರುಷೇಣ ಸಹ ಯುಷ್ಮಾಕಂ
ವಿವಾಹೋ ಯದ್ ಭವೇತ್ ತದರ್ಥಂ ಖ್ರೀಷ್ಟಸ್ಯ ಶರೀರೇಣ ಯೂಯಂ ವ್ಯವಸ್ಥಾಂ ಪ್ರತಿ ಮೃತವನ್ನಃ | 5 ಯತೋಽಸ್ಮಾಕಂ
ಶಾರೀರಿಕಾಚರಣಸಮಯೇ ಮರಣನಿಮಿತ್ತಂ ಫಲಮ್ ಉತ್ಪಾದಯಿತ್ತುಂ ವ್ಯವಸ್ಥಯಾ ದೂಷಿತಃ ಪಾಪಾಭಿಲಾಷೋಽಸ್ಮಾಕಮ್
ಅಜ್ಞೇಷು ಜೀವನ್ ಆಸೀತ್ | 6 ಕಿನ್ನು ತದಾ ಯಸ್ಯಾ ವ್ಯವಸ್ಥಯಾ ವಶೇ ಆಸ್ಮಹಿ ಸಾಮ್ಪ್ರತಂ ತಾಂ ಪ್ರತಿ ಮೃತತ್ವಾದ್
ವಯಂ ತಸ್ಯಾ ಅಧೀನತ್ವಾತ್ ಮುಕ್ತಾ ಇತಿ ಹೇತೋರೀಶ್ವರೋಽಸ್ಮಾಭಿಃ ಪುರಾತನಲಿಖಿತಾನುಸಾರಾತ್ ನ ಸೇವಿತವ್ಯಃ ಕಿನ್ನು
ನವೀನಸ್ತಬಾವೇನೈವ ಸೇವಿತವ್ಯಃ 7 ತರ್ಹಿ ವಯಂ ಕಿಂ ಬ್ರೂಮಃ? ವ್ಯವಸ್ಥಾ ಕಿಂ ಪಾಪಜನಿಕಾ ಭವತಿ? ನೇತ್ಯಂ ಭವತು |
ವ್ಯವಸ್ಥಾಮ್ ಅವಿದ್ಯಮಾನಾಯಾಂ ಪಾಪಂ ಕಿಮ್ ಇತ್ಯಹಂ ನಾವೇದಂ; ಕಿಚ್ಚ ಲೋಭಂ ಮಾ ಕಾರ್ಷೀರಿತಿ ಚೇದ್ ವ್ಯವಸ್ಥಾಗ್ರನ್ಥೇ
ಲಿಖಿತಂ ನಾಭವಿಷ್ಯತ್ ತರ್ಹಿ ಲೋಭಃ ಕಿಮ್ನೂತ್ಸದ್ಧಹಂ ನಾಜ್ಞಾಸ್ಯಂ | 8 ಕಿನ್ನು ವ್ಯವಸ್ಥಯಾ ಪಾಪಂ ಛಿದ್ರಂ ಪ್ರಾಪ್ಯಾಸ್ಮಾಕಮ್
ಅನ್ಯಃ ಸರ್ವವಿಧಂ ಕುತಿತಾಭಿಲಾಷಮ್ ಅಜನಯತ್; ಯತೋ ವ್ಯವಸ್ಥಯಾಮ್ ಅವಿದ್ಯಮಾನಾಯಾಂ ಪಾಪಂ ಮೃತಂ |
9 ಅಪರಂ ಪೂರ್ವಂ ವ್ಯವಸ್ಥಯಾಮ್ ಅವಿದ್ಯಮಾನಾಯಾಮ್ ಅಹಮ್ ಅಜೀವಂ ತತಃ ಪರಮ್ ಅಜ್ಞಾಯಾಮ್
ಉಪಸ್ಥಿತಾಯಾಮ್ ಪಾಪಮ್ ಅಜೀವತ್ ತದಾಹಮ್ ಅಪ್ರಿಯೇ | 10 ಇತ್ಯಂ ಸತಿ ಜೀವನನಿಮಿತ್ತಾ ಯಾಜ್ಞಾ ಸಾ ಮಮ
ಮೃತ್ಯುಜನಿಕಾಭವತ್ | 11 ಯತಃ ಪಾಪಂ ಛಿದ್ರಂ ಪ್ರಾಪ್ಯ ವ್ಯವಸ್ಥಾದೇಶೇನ ಮಾಂ ವಚ್ಚಯಿತ್ತಾ ತೇನ ಮಾಮ್ ಅಹನ್ | 12
ಅತಃವ ವ್ಯವಸ್ಥಾ ಪವಿತ್ರಾ, ಆದೇಶಶ್ಚ ಪವಿತ್ರೋ ನ್ಯಾಯೋ ಹಿತಕಾರೀ ಚ ಭವತಿ | 13 ತರ್ಹಿ ಯತ್ ಸ್ವಯಂ ಹಿತಕೃತ್ ತತ್ ಕಿಂ
ಮಮ ಮೃತ್ಯುಜನಕಮ್ ಅಭವತ್? ನೇತ್ಯಂ ಭವತು; ಕಿನ್ನು ಪಾಪಂ ಯತ್ ಪಾತಕಮಿವ ಪ್ರಕಾಶತೇ ತಥಾ ನಿದೇಶೇನ ಪಾಪಂ
ಯದತೀವ ಪಾತಕಮಿವ ಪ್ರಕಾಶತೇ ತದರ್ಥಂ ಹಿತೋಪಾಯೇನ ಮಮ ಮರಣಮ್ ಅಜನಯತ್ | 14 ವ್ಯವಸ್ಥಾತ್ಯೋಧಿಕೇತಿ
ವಯಂ ಜಾನೀಮಃ ಕಿನ್ನುಹಂ ಶಾರೀರತಾಚಾರೀ ಪಾಪಸ್ಯ ಕ್ರೀತಕಿಜ್ಜರೋ ವಿದ್ಯೇ | 15 ಯತೋ ಯತ್ ಕರ್ಮ್ಯ ಕರೋಮಿ ತತ್

ಮಮ ಮನೋಽಭಿಮತಂ ನಹಿ; ಅಪರಂ ಯನ್ ಮಮ ಮನೋಽಭಿಮತಂ ತನ್ನ ಕರೋಮಿ ಕಿನ್ನು ಯದ್ ಋತೀಯೇ ತತ್ ಕರೋಮಿ | 16 ತಥಾಶ್ಚೇ ಯನ್ ಮಮಾನಭಿಮತಂ ತದ್ ಯದಿ ಕರೋಮಿ ತರ್ಹಿ ವ್ಯವಸ್ಥಾ ಸೂತ್ರಮೇತಿ ಸ್ವೀಕರೋಮಿ | 17 ಅತಏವ ಸಮೃತಿ ತತ್ ಕರ್ಮ್ಯ ಮಯಾ ಕ್ರಿಯತ ಇತಿ ನಹಿ ಕಿನ್ನು ಮಮ ಶರೀರಸ್ಥೇನ ಪಾಪೇನೈವ ಕ್ರಿಯತೇ | 18 ಯತೋ ಮಯಿ, ಅರ್ಥತೋ ಮಮ ಶರೀರೇ, ಕಿಮಪ್ಯುತ್ರಮಂ ನ ವಸತಿ, ಏತದ್ ಅಹಂ ಜಾನಾಮಿ; ಮಮೇಚ್ಚುಕತಾಯಾಂ ತಿಷ್ಠನ್ನಾಮಪ್ಯಹಮ್ ಉತ್ರಮಕರ್ಮ್ಯಸಾಧನೇ ಸಮರ್ಥೋ ನ ಭವಾಮಿ | 19 ಯತೋ ಯಾಮುತ್ರಮಾಂ ಕ್ರಿಯಾಂ ಕರ್ತುಮಹಂ ವಾಚ್ಛಾಮಿ ತಾಂ ನ ಕರೋಮಿ ಕಿನ್ನು ಯತ್ ಕುತಿತಂ ಕರ್ಮ್ಯ ಕರ್ತುಮ್ ಅನಿಚ್ಛುಕೋಽಸ್ಮಿ ತದೇವ ಕರೋಮಿ | 20 ಅತಏವ ಯದ್ಯತ್ ಕರ್ಮ್ಯ ಕರ್ತುಂ ಮಮೇಚ್ಛಾ ನ ಭವತಿ ತದ್ ಯದಿ ಕರೋಮಿ ತರ್ಹಿ ತತ್ ಮಯಾ ನ ಕ್ರಿಯತೇ, ಮಮಾನ್ವರ್ತತೀನಾ ಪಾಪೇನೈವ ಕ್ರಿಯತೇ | 21 ಭದ್ರಂ ಕರ್ತುಮ್ ಇಚ್ಛುಕಂ ಮಾಂ ಯೋ ಽಭದ್ರಂ ಕರ್ತುಂ ಪ್ರವರ್ತಯತಿ ತಾದೃಶಂ ಸ್ವಭಾವಮೇಕಂ ಮಯಿ ಪಶ್ಯಾಮಿ | 22 ಅಹಮ್ ಅನ್ತರಿಕಪುರುಷೇಣೇಶ್ವರವ್ಯವಸ್ಥಾಯಾಂ ಸನ್ನುಷ್ಠ ಆಸೇ; 23 ಕಿನ್ನು ತದ್ವಿಪರೀತಂ ಯುಧ್ಯಂತಂ ತದನ್ಯಮೇಕಂ ಸ್ವಭಾವಂ ಮದೀಯಾಜ್ಞಸ್ಥಿತಂ ಪ್ರಪಶ್ಯಾಮಿ, ಸ ಮದೀಯಾಜ್ಞಸ್ಥಿತಪಾಪಸ್ವಭಾವಸ್ಥಾಯುತಂ ಮಾಂ ಕರ್ತುಂ ಚೇಷ್ಟತೇ | 24 ಹಾ ಹಾ ಯೋಽಹಂ ದುರ್ಭಾಗ್ಯೋ ಮನುಜಸ್ಯಂ ಮಾಮ್ ಏತಸ್ಮಾನ್ ಮೃತಾಚ್ಛೇರಾತ್ ಕೋ ನಿಸ್ತಾರಯಿಷ್ಯತಿ? 25 ಅಸ್ಮಾಕಂ ಪ್ರಭುಣಾ ಯೀಶುಖ್ರೀಷ್ಟೇನ ನಿಸ್ತಾರಯಿತಾರಮ್ ಈಶ್ವರಂ ಧನ್ಯಂ ವದಾಮಿ | ಅತಏವ ಶರೀರೇಣ ಪಾಪವ್ಯವಸ್ಥಾಯಾ ಮನಸಾ ತು ಈಶ್ವರವ್ಯವಸ್ಥಾಯಾಃ ಸೇವನಂ ಕರೋಮಿ |

8 ಯೇ ಜನಾಃ ಖ್ರೀಷ್ಟಂ ಯೀಶುಮ್ ಆಶ್ರಿತೃ ಶಾರೀರಿಕಂ ನಾಚರಂತ ಆತ್ಮಿಕಮಾಚರಂತಿ ತೇಽಧುನಾ ದಕ್ಷಾಹಾ ನ ಭವಂತಿ | 2 ಜೀವನದಾಯಕಸ್ಯಾತ್ಮನೋ ವ್ಯವಸ್ಥಾ ಖ್ರೀಷ್ಟಯೀಶುನಾ ಪಾಪಮರಣಯೋ ವ್ಯವಸ್ಥಾತೋ ಮಾಮಮೋಚಯತ್ | 3 ಯಸ್ಮಾಚ್ಛಾರೀರಸ್ಯ ದುರ್ಬಲತ್ವಾದ್ ವ್ಯವಸ್ಥಯಾ ಯತ್ ಕರ್ಮ್ಯಸಾಧ್ಯಮ್ ಈಶ್ವರೋ ನಿಜಪುತ್ರಂ ಪಾಪಿಶರೀರರೂಪಂ ಪಾಪನಾಶಕಬಲಿರೂಪಞ್ ಪ್ರೇಷ್ಟ ತಸ್ಯ ಶರೀರೇ ಪಾಪಸ್ಯ ದಣ್ಡಂ ಕುರ್ವನ್ ತತ್ಕರ್ಮ್ಯ ಸಾಧಿತವಾನ್ | 4 ತತಃ ಶಾರೀರಿಕಂ ನಾಚರಿತ್ವಾಸ್ಮಾಭಿರಾತ್ಮಿಕಮ್ ಆಚರದ್ವಿವ್ಯವಸ್ಥಾಗ್ರನ್ಥೇ ನಿರ್ದಿಷ್ಟಾನಿ ಪುಣ್ಯಕರ್ಮ್ಯಾಣಿ ಸರ್ವಾಣಿ ಸಾಧ್ಯನೇ | 5 ಯೇ ಶಾರೀರಿಕಾಚಾರಿಣಸ್ತೇ ಶಾರೀರಿಕಾನ್ ವಿಷಯಾನ್ ಭಾವಯಂತಿ ಯೇ ಚಾತ್ಮಿಕಾಚಾರಿಣಸ್ತೇ ಆತ್ಮನೋ ವಿಷಯಾನ್ ಭಾವಯಂತಿ | 6 ಶಾರೀರಿಕಭಾವಸ್ಯ ಫಲಂ ಮೃತ್ಯುಃ ಕಿಣ್ವಾತ್ಮಿಕಭಾವಸ್ಯ ಫಲೇ ಜೀವನಂ ಶಾನ್ತಿಶ್ಚ | 7 ಯತಃ ಶಾರೀರಿಕಭಾವ ಈಶ್ವರಸ್ಯ ವಿರುದ್ಧಃ ಶತ್ರುತಾಭಾವ ಏವ ಸ ಈಶ್ವರಸ್ಯ ವ್ಯವಸ್ಥಾಯಾ ಅಧೀನೋ ನ ಭವತಿ ಭವಿತುಞ್ ನ ಶಕ್ನೋತಿ | 8 ಏತಸ್ಮಾತ್ ಶಾರೀರಿಕಾಚಾರಿಷು ತೋಷ್ಟುಮ್ ಈಶ್ವರೇಣ ನ ಶಕ್ಯಂ | 9 ಕಿನ್ವೇಶ್ವರಸ್ಯಾತ್ಮಾ ಯದಿ ಯುಷ್ಮಾಕಂ ಮದ್ಯೇ ವಸತಿ ತರ್ಹಿ ಯೂಯಂ ಶಾರೀರಿಕಾಚಾರಿಣೋ ನ ಸನ್ಯ ಆತ್ಮಿಕಾಚಾರಿಣೋ ಭವಥಃ | ಯಸ್ಮಿನ್ ತು ಖ್ರೀಷ್ಟಸ್ಯಾತ್ಮಾ ನ ವಿದ್ಯತೇ ಸ ತತ್ಸಮ್ಯವೋ ನಹಿ | 10 ಯದಿ ಖ್ರೀಷ್ಟೋ ಯುಷ್ಮಾನ್ ಅಧಿತಿಷ್ಠತಿ ತರ್ಹಿ ಪಾಪಮ್ ಉದ್ದಿಶ್ಯ ಶರೀರಂ ಮೃತಂ ಕಿನ್ನು ಪುಣ್ಯಮುದ್ದಿಶ್ಯಾತ್ಮಾ ಜೀವತಿ | 11 ಮೃತಗಣಾದ್ ಯೀಶು ಯೇನೋತ್ಥಾಪಿತಸ್ಯಾತ್ಮಾ ಯದಿ ಯುಷ್ಮನ್ಯದ್ಯೇ ವಸತಿ ತರ್ಹಿ ಮೃತಗಣಾತ್ ಖ್ರೀಷ್ಟಸ್ಯ ಸ ಉತ್ಥಾಪಯಿತಾ ಯುಷ್ಮನ್ಯದ್ಯವಾಸಿನಾ ಸ್ವಕೀಯಾತ್ಮನಾ ಯುಷ್ಮಾಕಂ ಮೃತದೇಹಾನಪಿ ಪುನ ಜೀವಯಿಷ್ಯತಿ | 12 ಹೇ ಭ್ರಾತೃಗಣ ಶರೀರಸ್ಯ ವಯಮಧಮಣಾ ನ ಭವಾಮೋಽತಃ ಶಾರೀರಿಕಾಚಾರೋಽಸ್ಮಾಭಿ ನ ಕರ್ತವ್ಯಃ | 13 ಯದಿ ಯೂಯಂ ಶರೀರಿಕಾಚಾರಿಣೋ ಭವೇತ ತರ್ಹಿ ಯುಷ್ಮಾಭಿ ಮರ್ತ್ವವ್ಯಮೇವ ಕಿನ್ವಾತ್ಮನಾ ಯದಿ ಶರೀರಕರ್ಮ್ಯಾಣಿ ಘಾತಯೇತ ತರ್ಹಿ ಜೀವಿಷ್ಯಥ | 14 ಯತೋ ಯಾವನೋ ಲೋಕಾ ಈಶ್ವರಸ್ಯಾತ್ಮನಾಕೃಷ್ಣನೇ ತೇ ಸರ್ವ ಈಶ್ವರಸ್ಯ ಸನ್ನಾನಾ ಭವಂತಿ | 15 ಯೂಯಂ ಪುನರಪಿ ಭಯಜನಕಂ ದಾಸ್ಯಭಾವಂ ನ ಪ್ರಾಪ್ತಾಃ ಕಿನ್ನು ಯೇನ ಭಾವೇನೇಶ್ವರಂ ಪಿತಃ ಪಿತರಿತಿ ಪ್ರೋಚ್ಯ ಸಮೋಧಯಥ ತಾದೃಶಂ ದತ್ತಕಪುತ್ರತ್ವಭಾವಮ್ ಪ್ರಾಪ್ನುತ | 16 ಅಪರಞ್ಚಿ ವಯಮ್ ಈಶ್ವರಸ್ಯ ಸನ್ನಾನಾ ಏತಸ್ಮಿನ್ ಪವಿತ್ರ ಆತ್ಮಾ ಸ್ವಯಮ್ ಅಸ್ಮಾಕಮ್ ಆತ್ಮಾಭಿಃ ಸಾರ್ಥಂ ಪ್ರಮಾಣಂ ದದಾತಿ | 17 ಅತಏವ ವಯಂ ಯದಿ ಸನ್ನಾನಾಸ್ಯರ್ಹ್ಯಧಿಕಾರಿಣಃ, ಅರ್ಥಾದ್ ಈಶ್ವರಸ್ಯ ಸ್ವತ್ವಾಧಿಕಾರಿಣಃ ಖ್ರೀಷ್ಟೇನ ಸಹಾಧಿಕಾರಿಣಶ್ಚ ಭವಾಮಃ; ಅಪರಂ ತೇನ ಸಾರ್ಥಂ ಯದಿ ದುಃಖಭಾಗಿನೋ ಭವಾಮಸ್ಯರ್ಹಿ ತಸ್ಯ ವಿಭವಸ್ಯಾಪಿ ಭಾಗಿನೋ ಭವಿಷ್ಯಾಮಃ | 18 ಕಿನ್ವಸ್ಮಾಸು ಯೋ ಭಾವಿವಿಭವಃ ಪ್ರಕಾಶಿಷ್ಯತೇ ತಸ್ಯ ಸಮೀಪೇ ವರ್ತಮಾನಕಾಲೇನಂ ದುಃಖಮಹಂ ತೃಣಾಯ ಮನ್ಯೇ | 19 ಯತಃ ಪ್ರಾಣಿಗಣ ಈಶ್ವರಸ್ಯ ಸನ್ನಾನಾನಾಂ ವಿಭವಪ್ರಾಪ್ತಿಮ್ ಆಕಾಂಕ್ಷನ್ ನಿಶಾನ್ತಮ್ ಅಪೇಕ್ಷತೇ | 20 ಅಪರಞ್ಚಿ ಪ್ರಾಣಿಗಣಃ ಸ್ವೈರಮ್ ಅಲೀಕತಾಯಾ ವತೀಕೃತೋ ನಾಭವತ್ | 21 ಕಿನ್ನು ಪ್ರಾಣಿಗಣೋಽಪಿ ನಶ್ವರತಾಧೀನತ್ವಾತ್ ಮುಕ್ತಃ ಸನ್ ಈಶ್ವರಸ್ಯ ಸನ್ನಾನಾನಾಂ ಪರಮಮುಕ್ತಿಂ ಪ್ರಾಪ್ನುತೀತ್ಯಭಿಪ್ರಾಯೇಣ

ವಶೀಕರ್ತೃ ಪ್ರಶೀಚಕ್ರೇ | 22 ಅಪರಂಜಿ ಪ್ರಸೂಯಮಾನಾವದ್ ವ್ಯಥಿತಃ ಸನ್ ಇದಾನೀಂ ಯಾವತ್ ಕೃತ್ಸುಃ ಪ್ರಾಣಿಗೇಣ
ಆರ್ತಸ್ವರಂ ಕರೋತೀತಿ ವಯಂ ಜಾನೀಮಃ | 23 ಕೇವಲಃ ಸ ಇತಿ ನಹಿ ಕಿನ್ನು ಪ್ರಥಮಜಾತಫಲಸ್ವರೂಪಮ್ ಆತ್ಮಾನಂ ಪ್ರಾಪ್ತಾ
ವಯಮಪಿ ದತ್ತಕಪುತ್ರತ್ವಪದಪ್ರಾಪ್ತಿಮ್ ಅರ್ಥಾತ್ ಶರೀರಸ್ಯ ಮುಕ್ತಿಂ ಪ್ರತೀಕ್ಷಮಾಣಾಸ್ವದ್ ಅನ್ತರಾರ್ತರಾವಂ ಕುರ್ಮಃ |
24 ವಯಂ ಪ್ರತ್ಯಾಶಯಾ ತ್ರಾಣಮ್ ಅಲಭಾಮಹಿ ಕಿನ್ನು ಪ್ರತ್ಯಕ್ಷವಸ್ತುನೋ ಯಾ ಪ್ರತ್ಯಾಶಾ ಸಾ ಪ್ರತ್ಯಾಶಾ ನಹಿ, ಯತೋ
ಮನುಷ್ಯೋ ಯತ್ ಸಮೀಕ್ಷತೇ ತಸ್ಯ ಪ್ರತ್ಯಾಶಾಂ ಕುತಃ ಕರಿಷ್ಯತಿ? 25 ಯದ್ ಅಪ್ರತ್ಯಕ್ಷಂ ತಸ್ಯ ಪ್ರತ್ಯಾಶಾಂ ಯದಿ ವಯಂ
ಕುರ್ವೀಮಹಿ ತರ್ಹಿ ದೈರ್ಯಮ್ ಅವಲಮ್ಭ್ಯು ಪ್ರತೀಕ್ಷಾಮಹೇ | 26 ತತ ಆತ್ಮಾಪಿ ಸ್ವಯಮ್ ಅಸ್ಮಾಕಂ ದುರ್ಬಲತಾಯಾಃ
ಸಹಾಯತ್ವಂ ಕರೋತಿ; ಯತಃ ಕಿಂ ಪ್ರಾರ್ಥಿತವ್ಯಂ ತದ್ ಬೋದ್ಯಂ ವಯಂ ನ ಶಕ್ನುಮಃ, ಕಿನ್ತ್ವಸ್ತಷ್ಟೈರಾರ್ತರಾವೈರಾತ್ಮಾ
ಸ್ವಯಮ್ ಅಸ್ತನ್ನಿಮಿತ್ತಂ ನಿವೇದಯತಿ | 27 ಅಪರಮ್ ಈಶ್ವರಾಭಿಮತರೂಪೇಣ ಪವಿತ್ರಲೋಕಾನಾಂ ಕೃತೇ ನಿವೇದಯತಿ
ಯ ಆತ್ಮಾ ತಸ್ಯಾಭಿಪ್ರಾಯೋಽನ್ತರ್ಯಾಮಿನಾ ಜ್ಞಾಯತೇ | 28 ಅಪರಮ್ ಈಶ್ವರೀಯನಿರೂಪಣಾನುಸಾರೇಣಾಹೂತಾಃ
ಸನ್ನೋ ಯೇ ತಸ್ಮಿನ್ ಪ್ರೀಯಂತೇ ಸರ್ವಾಣಿ ಮಿಲಿತ್ವಾ ತೇಷಾಂ ಮಜ್ಜಲಂ ಸಾಧಯನ್ತಿ, ಏತದ್ ವಯಂ ಜಾನೀಮಃ | 29
ಯತ ಈಶ್ವರೋ ಬಹುಭಾತ್ಯಾಣಾಂ ಮಧ್ಯೇ ಸ್ವಪುತ್ರಂ ಜ್ಯೇಷ್ಠಂ ಕರ್ತುಮ್ ಇಚ್ಛನ್ ಯಾನ್ ಪೂರ್ವಂ ಲಕ್ಷ್ಮೀಕೃತವಾನ್ ತಾನ್
ತಸ್ಯ ಪ್ರತಿಮೂರ್ತಾಃ ಸಾದೃಶ್ಯಪ್ರಾಪ್ತರ್ಥಂ ನ್ಯಯುಂಕ್ತ | 30 ಅಪರಂಜಿ ತೇನ ಯೇ ನಿಯುಕ್ತಾಸ್ತ ಆಹೂತಾ ಅಪಿ ಯೇ ಚ
ತೇನಾಹೂತಾಸ್ತೇ ಸಪುಣ್ಯೇಕೃತಾಃ, ಯೇ ಚ ತೇನ ಸಪುಣ್ಯೇಕೃತಾಸ್ತೇ ವಿಭವಯುಕ್ತಾಃ | 31 ಇತ್ಯತ್ರ ವಯಂ ಕಿಂ ಬ್ರೂಮಃ?
ಈಶ್ವರೋ ಯದ್ಯಸ್ಮಾಕಂ ಸಪಕ್ಷೋ ಭವತಿ ತರ್ಹಿ ಕೋ ವಿಪಕ್ಷೋಽಸ್ಮಾಕಂ? 32 ಆತ್ಮಪುತ್ರಂ ನ ರಕ್ಷಿತ್ವಾ ಯೋಽಸ್ಮಾಕಂ ಸರ್ವೇಷಾಂ
ಕೃತೇ ತಂ ಪ್ರದತ್ತವಾನ್ ಸ ಕಿಂ ತೇನ ಸಹಾಸ್ಯಭ್ರಮ್ ಅನ್ಯಾನಿ ಸರ್ವಾಣಿ ನ ದಾಸ್ಯತಿ? 33 ಈಶ್ವರಸ್ಯಾಭಿರುಚಿತೇಷು ಕೇನ ದೋಷ
ಆರೋಪಯಿಷ್ಯತೇ? ಯ ಈಶ್ವರಸ್ತಾನ್ ಪುಣ್ಯವತ ಇವ ಗಣಯತಿ ಕಿಂ ತೇನ? 34 ಅಪರಂ ತೇಭ್ಯೋ ದಣ್ಡದಾನಾಜ್ಞಾ ವಾ ಕೇನ
ಕರಿಷ್ಯತೇ? ಯೋಽಸ್ತನ್ನಿಮಿತ್ತಂ ಪ್ರಾಣಾನ್ ತ್ಯಕ್ತವಾನ್ ಕೇವಲಂ ತನ್ನ ಕಿನ್ನು ಮೃತಗಣಮಧ್ಯಾದ್ ಉತ್ಥಿತವಾನ್, ಅಪಿ ಚೇಶ್ವರಸ್ಯ
ದಕ್ಷಿಣೇ ಪಾರ್ಶ್ವೇ ತಿಷ್ಠನ್ ಅದ್ಯಾಪ್ಯಸ್ಮಾಕಂ ನಿಮಿತ್ತಂ ಪ್ರಾರ್ಥತ ಏವಮ್ಭೂತೋ ಯಃ ಖ್ರೀಷ್ಣಃ ಕಿಂ ತೇನ? 35 ಅಸ್ಮಾಭಿಃ ಸಹ
ಖ್ರೀಷ್ಣಸ್ಯ ಪ್ರೇಮವಿಚ್ಛೇದಂ ಜನಯಿತುಂ ಕಃ ಶಕ್ನೋತಿ? ಕ್ಲೇಶೋ ವ್ಯಸನಂ ವಾ ತಾಡನಾ ವಾ ದುರ್ಭಿಕ್ಷಂ ವಾ ವಸ್ತ್ರಹೀನತ್ವಂ ವಾ
ಪ್ರಾಣಸಂಶಯೋ ವಾ ಖಜ್ಜೋ ವಾ ಕಿಮೇತಾನಿ ಶಕ್ನುವನ್ತಿ? 36 ಕಿನ್ನು ಲಿಖಿತಮ್ ಆಸ್ತೇ, ಯಥಾ, ವಯಂ ತವ ನಿಮಿತ್ತಂ ಸ್ತೋ
ಮ್ಯುತ್ಪುವಕ್ರೇಽಖಿಲಂ ದಿನಂ | ಬಲಿದೇಫಯೋ ಯಥಾ ಮೇಷೋ ವಯಂ ಗಣ್ಯಾಮಹೇ ತಥಾ | 37 ಅಪರಂ ಯೋಽಸ್ಮಾಕು
ಪ್ರೀಯತೇ ತೇನೈತಾಸು ವಿವತ್ಸು ವಯಂ ಸಮ್ಯಗ್ ವಿಜಯಾಮಹೇ | 38 ಯತೋಽಸ್ಮಾಕಂ ಪ್ರಭುನಾ ಯೀಶುಖ್ರೀಷ್ಣೇನೇಶ್ವರಸ್ಯ
ಯತ್ ಪ್ರೇಮ ತಸ್ಮಾದ್ ಅಸ್ಮಾಕಂ ವಿಚ್ಛೇದಂ ಜನಯಿತುಂ ಮೃತ್ಯು ಜೀವನಂ ವಾ ದಿವ್ಯದೂತಾ ವಾ ಬಲವನ್ನೋ ಮುಖ್ಯದೂತಾ
ವಾ ವರ್ತಮಾನೋ ವಾ ಭವಿಷ್ಯನ್ ಕಾಲೋ ವಾ ಉಚ್ಚಪದಂ ವಾ ನೀಚಪದಂ ವಾಪರಂ ಕಿಮಪಿ ಸೃಷ್ಟವಸ್ತು 39 ವೈತೇಷಾಂ
ಕೇನಾಪಿ ನ ಶಕ್ಯಮಿತ್ಯಸ್ಮಿನ್ ದೃಢವಿಶ್ವಾಸೋ ಮಮಾಸ್ತೇ |

9 ಅಹಂ ಕಾಞ್ಚಿದ್ ಕಲ್ಪಿತಾಂ ಕಥಾಂ ನ ಕಥಯಾಮಿ, ಖ್ರೀಷ್ಣಸ್ಯ ಸಾಕ್ಷಾತ್ ಸತ್ಯಮೇವ ಬ್ರವೀಮಿ ಪವಿತ್ರಸ್ಯಾತ್ಮನಃ ಸಾಕ್ಷಾನ್
ಮದೀಯಂ ಮನ ಏತತ್ ಸಾಕ್ಷಂ ದದಾತಿ | 2 ಮಮಾನ್ತರತಿಶಯದುಃಖಂ ನಿರನ್ತರಂ ಖೇದಶ್ಚ 3 ತಸ್ಮಾದ್ ಅಹಂ
ಸ್ವಜಾತೀಯಭ್ರಾತೃತ್ವಾಂ ನಿಮಿತ್ತಾತ್ ಸ್ವಯಂ ಖ್ರೀಷ್ಣಾಚ್ಛಾಪಾಕ್ರಾನ್ತೋ ಭವಿತುಮ್ ಐಚ್ಛಮ್ | 4 ಯತಸ್ತ ಇಸ್ರಾಯೇಲಸ್ಯ
ವಂಶಾ ಅಪಿ ಚ ದತ್ತಕಪುತ್ರತ್ವಂ ತೇಜೋ ನಿಯಮೋ ವ್ಯವಸ್ಥಾದಾನಂ ಮನ್ದಿರೇ ಭಜನಂ ಪ್ರತಿಜ್ಞಾಃ ಪಿತೃಪುರುಷಗಣಶ್ಚೈತೇಷು
ಸರ್ವೇಷು ತೇಷಾಮ್ ಅಧಿಕಾರೋಽಸಿ | 5 ತತ್ ಕೇವಲಂ ನಹಿ ಕಿನ್ನು ಸರ್ವಾಧ್ಯಕ್ಷಃ ಸರ್ವದಾ ಸಚ್ಚಿದಾನಂದ ಈಶ್ವರೋ ಯಃ
ಖ್ರೀಷ್ಣಃ ಸೋಽಸಿ ಶಾರೀರಿಕಸಂಪನ್ನೋನ ತೇಷಾಂ ವಂಶಸಂಪ್ಲವಃ | (aiṛṇ g165) 6 ಈಶ್ವರಸ್ಯ ವಾಕ್ಯಂ ವಿಫಲಂ ಜಾತಮ್
ಇತಿ ನಹಿ ಯತ್ಕಾರಣಾದ್ ಇಸ್ರಾಯೇಲೋ ವಂಶೇ ಯೇ ಜಾತಾಸ್ತೇ ಸರ್ವೇ ವಸ್ತುತ ಇಸ್ರಾಯೇಲೀಯಾ ನ ಭವನ್ತಿ | 7
ಅಪರಮ್ ಇಬ್ರಾಹೀಮೋ ವಂಶೇ ಜಾತಾ ಅಪಿ ಸರ್ವೇ ತಸ್ಮೈವ ಸನ್ತಾನಾ ನ ಭವನ್ತಿ ಕಿನ್ನು ಇಸ್ರಾಹೀಮೋ ನಾಮ್ನಾ ತವ ವಂಶೋ
ವಿಖ್ಯಾತೋ ಭವಿಷ್ಯತಿ | 8 ಅರ್ಥಾತ್ ಶಾರೀರಿಕಸಂಸರ್ಗಾತ್ ಜಾತಾಃ ಸನ್ತಾನಾ ಯಾವನ್ತಸ್ಯಾವನ್ತ ಏವೇಶ್ವರಸ್ಯ ಸನ್ತಾನಾ ನ ಭವನ್ತಿ
ಕಿನ್ನು ಪ್ರತಿಶ್ರವಣಾದ್ ಯೇ ಜಾಯಂತೇ ತವವೇಶ್ವರವಂಶೋ ಗಣ್ಯತೇ | 9 ಯತಸ್ತತ್ಪ್ರತಿಶ್ರುತೇ ವಾರ್ತಕಮೇತತ್, ಏತಾದೃಶೇ
ಸಮಯೇ ಽಹಂ ಪುನರಾಗಮಿಷ್ಯಾಮಿ ತತ್ಸೂರ್ವಂ ಸಾರಾಯಾಃ ಪುತ್ರ ಏಕೋ ಜನಿಷ್ಯತೇ | 10 ಅಪರಮಪಿ ವದಾಮಿ
ಸ್ವಮನೋಽಭಿಲಾಷತ ಈಶ್ವರೇಣ ಯನ್ನಿರೂಪಿತಂ ತತ್ ಕರ್ಮತೋ ನಹಿ ಕಿನ್ತ್ವಾಪ್ತಯಿತು ಜಾತಮೇತದ್ ಯಥಾ ಸಿದ್ಧತಿ 11

ತದರ್ಥಂ ರಿಬ್ಬಾನಾಮಿಕಯಾ ಯೋಷಿತಾ ಜನ್ಯೈಕಸ್ಮಾದ್ ಅರ್ಥಾದ್ ಅಸ್ಮಾಕಮ್ ಇಸ್ವಾಕಃ ಪೂರ್ವಪುರುಷಾದ್ ಗರ್ಭೇ ಧೃತೇ ತಸ್ಯಾಃ ಸನ್ವಾನಯೋಃ ಪ್ರಸವಾತ್ ಪೂರ್ವಂ ಕಿಂ ತಯೋಃ ಶುಭಾಶುಭಕರ್ಮಣಃ ಕರಣಾತ್ ಪೂರ್ವಂ | 12 ತಾಂ ಪ್ರತೀದಂ ವಾಕ್ಯಮ್ ಉಕ್ತಂ, ಜ್ಯೇಷ್ಠಃ ಕನಿಷ್ಠಂ ಸೇವಿಷ್ಯತೇ, 13 ಯಥಾ ಲಿಖಿತಮ್ ಆಸ್ತೇ, ತಥಾಪ್ಯೇಷಾವಿ ನ ಪ್ರೀತ್ವಾ ಯಾಕೂಬಿ ಪ್ರೀತವಾನ್ ಅಹಂ | 14 ತರ್ಹಿ ವಯಂ ಕಿಂ ಬ್ರೂಮಃ? ಈಶ್ವರಃ ಕಿಮ್ ಅನ್ಯಾಯಕಾರೀ? ತಥಾ ನ ಭವತು | 15 ಯತಃ ಸ ಸ್ವಯಂ ಮೂಸಾಮ್ ಅವದತ್; ಅಹಂ ಯಸ್ಮಿನ್ ಅನುಗ್ರಹಂ ಚಿಕೀರ್ಷಾಮಿ ತಮೇವಾನುಗೃಹ್ಯಾಮಿ, ಯಜ್ಞ ದಯಿತುಮ್ ಇಚ್ಛಾಮಿ ತಮೇವ ದಯೇ | 16 ಅತಃಪ್ರೇಚ್ಯತಾ ಯತಮಾನೇನ ವಾ ಮಾನವೇನ ತನ್ನ ಸಾದೃಶ್ಯೇ ದಯಾಕಾರಿಣೇಶ್ವರೇಣೈವ ಸಾದೃಶ್ಯತೇ | 17 ಫಿರೌಣಿ ಶಾಸ್ತ್ರೇ ಲಿಖತಿ, ಅಹಂ ತ್ವದ್ವಾರಾ ಮತ್ಪರಾಕ್ರಮಂ ದರ್ಶಯಿತುಂ ಸರ್ವಪ್ರಥಿವ್ಯಾಂ ನಿಜನಾಮ ಪ್ರಕಾಶಯಿಷ್ಯಾಮಿ ತ್ವಾಂ ಸ್ಥಾಪಿತವಾನ್ | 18 ಅತಃ ಸ ಯಮ್ ಅನುಗ್ರಹೀತುಮ್ ಇಚ್ಛತಿ ತಮೇವಾನುಗೃಹ್ಯತಿ, ಯಜ್ಞ ನಿಗ್ರಹೀತುಮ್ ಇಚ್ಛತಿ ತಂ ನಿಗೃಹ್ಯತಿ | 19 ಯದಿ ವದಸಿ ತರ್ಹಿ ಸ ದೋಷಂ ಕುತೋ ಗೃಹ್ಯತಿ? ತದೀಯೇಚ್ಛಾಯಾಃ ಪ್ರತಿಬಿನ್ನಕತ್ತಂ ಕರ್ತುಂ ಕಸ್ಯ ಸಾಮರ್ಥ್ಯಂ ವಿದ್ಯತೇ? 20 ಹೇ ಈಶ್ವರಸ್ಯ ಪ್ರತಿಪಕ್ಷ ಮರ್ತ್ಯ ತ್ವಂ ಕಃ? ಏತಾದೃಶಂ ಮಾಂ ಕುತಃ ಸೃಷ್ಟವಾನ್? ಇತಿ ಕಥಾಂ ಸೃಷ್ಟವಸ್ತು ಸೃಷ್ಟೇ ಕಿಂ ಕಥಯಿಷ್ಯತಿ? 21 ಏಕಸ್ಮಾನ್ ಮೃತ್ವಿಣ್ವಾದ್ ಉತ್ಪ್ರಾಪ್ಯಪಕ್ವಾನ್ ದ್ವಿವಿಧೌ ಕಲಶೌ ಕರ್ತುಂ ಕಿಂ ಕುಲಾಲಸ್ಯ ಸಾಮರ್ಥ್ಯಂ ನಾಸ್ತಿ? 22 ಈಶ್ವರಃ ಕೋಪಂ ಪ್ರಕಾಶಯಿತುಂ ನಿಜಶಕ್ತಿಂ ಜ್ಞಾಪಯಿತುಂ ಇಚ್ಛೇಚ್ಛನ್ ಯದಿ ವಿನಾಶಸ್ಯ ಯೋಗ್ಯಾನಿ ಕ್ರೋಧಭಾಜನಾನಿ ಪ್ರತಿ ಬಹುಕಾಲಂ ದೀರ್ಘಸಹಿಷ್ಣುತಾಮ್ ಆಶ್ರಯತಿ; 23 ಅಪರಂಜಿ ವಿಭವಪ್ರಾಪ್ತರ್ಥಂ ಪೂರ್ವಂ ನಿಮುಕ್ತಾನ್ಯನುಗ್ರಹಪಾತ್ರಾಣಿ ಪ್ರತಿ ನಿಜವಿಭವಸ್ಯ ಬಾಹುಲ್ಯಂ ಪ್ರಕಾಶಯಿತುಂ ಕೇವಲಯಿಹೂದಿನಾಂ ನಹಿ ಭಿನ್ನದೇಶಿನಾಮಪಿ ಮಧ್ಯಾದ್ 24 ಅಸ್ಮಾನಿವ ತಾನ್ಯಾಹ್ವಯತಿ ತತ್ರ ತವ ಕಿಂ? 25 ಹೋಶೇಯಗ್ರನ್ಯೇ ಯಥಾ ಲಿಖಿತಮ್ ಆಸ್ತೇ, ಯೋ ಲೋಕೋ ಮಮ ನಾಸೀತ್ ತಂ ವದಿಷ್ಯಾಮಿ ಮದೀಯಕಂ | ಯಾ ಚಾತಿ ಮೇಫಽಪ್ರಿಯಾ ಚಾಸೀತ್ ತಾಂ ವದಿಷ್ಯಾಮ್ಯಹಂ ಪ್ರಿಯಾಂ | 26 ಯೂಯಂ ಮದೀಯಲೋಕಾ ನ ಯತ್ರೇತಿ ವಾಕ್ಯಮೌಚ್ಯತ | ಅಮರೇಶಸ್ಯ ಸನ್ಮಾನಾ ಇತಿ ಖ್ಯಾಸ್ಯನಿ ತತ್ರ ತೇ | 27 ಇಸ್ರಾಯೇಲೀಯಲೋಕೇಷು ಯಿಶಾಯಿಯೋಽಪಿ ವಾಚಮೇತಾಂ ಪ್ರಾಚಾರಯತ್, ಇಸ್ರಾಯೇಲೀಯವಂಶಾನಾಂ ಯಾ ಸಂಖ್ಯಾ ಸಾ ತು ನಿಶ್ಚಿತಂ | ಸಮುದ್ರಸಿಕತಾಸಂಖ್ಯಾಸಮಾನಾ ಯದಿ ಜಾಯತೇ | ತಥಾಪಿ ಕೇವಲಂ ಲೋಕೈರಲ್ಪಿಸ್ತಾಣಾಂ ವ್ರಜಿಷ್ಯತೇ | 28 ಯತೋ ನ್ಯಾಯೇನ ಸ್ವಂ ಕರ್ಮ ಪರೇಶಃ ಸಾಧಯಿಷ್ಯತಿ | ದೇಶೇ ಸಏವ ಸಂಕ್ಷೇಪಾನಿಜಂ ಕರ್ಮ ಕರಿಷ್ಯತಿ | 29 ಯಿಶಾಯಿಯೋಽಪರಮಪಿ ಕಥಯಾಮಾಸ, ಸೈನ್ಯಾದ್ಯಕ್ಷಪರೇಶೇನ ಚೇತ್ ಕಿಂಚಿನ್ನೋದತಿಷ್ಯತ | ತದಾ ವಯಂ ಸಿದೋಮೇವಾಭವಿಷ್ಯಾಮ ವಿನಿಶ್ಚಿತಂ | ಯದ್ವಾ ವಯಮ್ ಅಮೋರಾಯಾ ಅಗಮಿಷ್ಯಾಮ ತುಲ್ಯತಾಂ | 30 ತರ್ಹಿ ವಯಂ ಕಿಂ ವಕ್ಷಾಮಃ? ಇತರದೇಶೀಯಾ ಲೋಕಾ ಅಪಿ ಪುಣ್ಯಾರ್ಥಮ್ ಅಯತಮಾನಾ ವಿಶ್ವಾಸೇನ ಪುಣ್ಯಮ್ ಅಲಭನ್; 31 ಕಿನ್ವಿಸ್ತಾಯೇಲ್ಲೋಕಾ ವ್ಯವಸ್ಥಾಪಾಲನೇನ ಪುಣ್ಯಾರ್ಥಂ ಯತಮಾನಾಸ್ತನ್ ನಾಲಭನ್ | 32 ತಸ್ಯ ಕಿಂ ಕಾರಣಂ? ತೇ ವಿಶ್ವಾಸೇನ ನಹಿ ಕಿನ್ತು ವ್ಯವಸ್ಥಾಯಾಃ ಕ್ರಿಯಯಾ ಚೇಷ್ಟಿತ್ವಾ ತಸ್ಮಿನ್ ಸ್ವಲನಜನಕೇ ಪಾಪಾಣೇ ಪಾದಸ್ಥಲನಂ ಪ್ರಾಪ್ತಾಃ | 33 ಲಿಖಿತಂ ಯಾದೃಶಮ್ ಆಸ್ತೇ, ಪಶ್ಯ ಪಾದಸ್ಥಲಾರ್ಥಂ ಹಿ ಸೀಯೋನಿ ಪ್ರಸ್ತರನ್ನಥಾ | ಬಾಧಾಕಾರಣ್ಯ ಪಾಪಾಣಾಂ ಪರಿಸ್ಥಾಪಿತವಾನಹಮ್ | ವಿಶ್ವಸಿಷ್ಯತಿ ಯಸ್ತತ್ರ ಸ ಜನೋ ನ ತ್ರಪಿಷ್ಯತೇ |

10 ಹೇ ಭಾಶ್ವರ ಇಸ್ರಾಯೇಲೀಯಲೋಕಾ ಯತ್ ಪರಿತ್ರಾಣಂ ಪ್ರಾಪ್ತುವನ್ನಿ ತದಹಂ ಮನಸಾಭಿಲಷನ್ ಈಶ್ವರಸ್ಯ ಸಮೀಪೇ ಪ್ರಾರ್ಥಯೇ | 2 ಯತ ಈಶ್ವರೇ ತೇಷಾಂ ಚೇಷ್ಟಾ ವಿದ್ಯತ ಇತ್ಯತ್ರಾಹಂ ಸಾಕ್ಷ್ಯಸ್ಮಿ; ಕಿನ್ತು ತೇಷಾಂ ಸಾ ಚೇಷ್ಟಾ ಸಜ್ಜಾನಾ ನಹಿ, 3 ಯತಸ್ತ ಈಶ್ವರದತ್ತಂ ಪುಣ್ಯಮ್ ಅವಿಜ್ಞಾಯ ಸ್ವಕೃತಪುಣ್ಯಂ ಸ್ಥಾಪಯಿತುಮ್ ಚೇಷ್ಟಮಾನಾ ಈಶ್ವರದತ್ತಸ್ಯ ಪುಣ್ಯಸ್ಯ ನಿಷ್ಠತ್ವಂ ನ ಸ್ವೀಕುರ್ವನ್ | 4 ಖ್ರೀಷ್ಣ ಏಕೈಕವಿಶ್ವಾಸಿಜನಾಯ ಪುಣ್ಯಂ ದಾತುಂ ವ್ಯವಸ್ಥಾಯಾಃ ಫಲಸ್ವರೂಪೋ ಭವತಿ | 5 ವ್ಯವಸ್ಥಾಪಾಲನೇನ ಯತ್ ಪುಣ್ಯಂ ತತ್ ಮೂಸಾ ವರ್ಣಯಾಮಾಸ, ಯಥಾ, ಯೋ ಜನಸ್ತಾಂ ಪಾಲಯಿಷ್ಯತಿ ಸ ತದ್ವಾರಾ ಜೀವಿಷ್ಯತಿ | 6 ಕಿನ್ತು ಪ್ರತ್ಯಯೇನ ಯತ್ ಪುಣ್ಯಂ ತದ್ ಏತಾದೃಶಂ ವಾಕ್ಯಂ ವದತಿ, ಕಃ ಸ್ವರ್ಗಮ್ ಆರುಹ್ಯ ಖ್ರೀಷ್ಣಮ್ ಅವರೋಹಯಿಷ್ಯತಿ? 7 ಕೋ ವಾ ಪ್ರೇತಲೋಕಮ್ ಅವರುಹ್ಯ ಖ್ರೀಷ್ಣಂ ಮೃತಗಣಮಧ್ಯಾದ್ ಆನೇಷ್ಯತೀತಿ ವಾಕ್ಯ ಮನಸಿ ತ್ವಯಾ ನ ಗದಿತವ್ಯಾ | (Abyssos g12) 8 ತರ್ಹಿ ಕಿಂ ಬ್ರವೀತಿ? ತದ್ ವಾಕ್ಯಂ ತವ ಸಮೀಪಸ್ಯಮ್ ಅರ್ಥಾತ್ ತವ ವದನೇ ಮನಸಿ ಚಾಸ್ತೇ, ತಚ್ಚ ವಾಕ್ಯಮ್ ಅಸ್ಮಾಭಿಃ ಪ್ರಚಾರ್ಯಮಾಣಂ ವಿಶ್ವಾಸಸ್ಯ ವಾಕ್ಯಮೇವ | 9 ವಸ್ತುತಃ ಪ್ರಭುಂ ಯೀಶುಂ ಯದಿ ವದನೇನ ಸ್ವೀಕರೋಷಿ, ತಥೇಶ್ವರಸ್ತಂ ಶ್ರುಶಾನಾದ್ ಉದಸ್ಥಾಪಯದ್ ಇತಿ ಯದ್ವನ್ಯಃಕರಣೇನ ವಿಶ್ವಸಿಷಿ ತರ್ಹಿ ಪರಿತ್ರಾಣಂ

ಲಪ್ಸಸೇ | 10 ಯಸ್ಮಾತ್ ಪುಣ್ಯಪ್ರಾರ್ಥಮ್ ಅನ್ಯಕರಣೇನ ವಿಶ್ವಸಿತವ್ಯಂ ಪರಿತ್ರಾಣಾರ್ಥಃ | 11 ಶಾಸ್ತ್ರೇ ಯಾದೃಶಂ ಲಿಖತಿ ವಿಶ್ವಸಿಷ್ಯತಿ ಯಸ್ಯತ್ರ ಸ ಜನೋ ನ ತ್ರಪಿಷ್ಯತೇ | 12 ಇತ್ಯತ್ರ ಯಿಹೂದಿನಿ ತದನ್ಯಲೋಕೇ ಚ ಕೋಪಿ ವಿಶೇಷೋ ನಾಸ್ತಿ ಯಸ್ಮಾದ್ ಯಃ ಸರ್ವೇಷಾಮ್ ಅದ್ವಿತೀಯಃ ಪ್ರಭುಃ ಸ ನಿಜಯಾಚಕಾನ ಸರ್ವಾನ್ ಪ್ರತಿ ವದಾನ್ಯೋ ಭವತಿ | 13 ಯತಃ, ಯಃ ಕಶ್ಚಿತ್ ಪರಮೇಶಸ್ಯ ನಾಮ್ನಾ ಹಿ ಪ್ರಾರ್ಥಯಿಷ್ಯತೇ | ಸ ಏವ ಮನುಜೋ ನೂನಂ ಪರಿತ್ರಾತೋ ಭವಿಷ್ಯತಿ | 14 ಯಂ ಯೇ ಜನಾ ನ ಪ್ರತ್ಯಾಯನ್ ತೇ ತಮುದ್ವಿಶ್ಯ ಕಥಂ ಪ್ರಾರ್ಥಯಿಷ್ಯಂತೇ? ಯೇ ವಾ ಯಸ್ಮಾನ್ಯಾನಂ ಕದಾಪಿ ನ ಶ್ರುತವನ್ತಸೇ ತಂ ಕಥಂ ಪ್ರತ್ಯೇಷ್ಯಂತಿ? ಅಪರಂ ಯದಿ ಪ್ರಚಾರಯಿತಾರೋ ನ ತಿಷ್ಯಂತಿ ತದಾ ಕಥಂ ತೇ ಶ್ಲೋಷ್ಯಂತಿ? 15 ಯದಿ ವಾ ಪ್ರೇರಿತಾ ನ ಭವಂತಿ ತದಾ ಕಥಂ ಪ್ರಚಾರಯಿಷ್ಯಂತಿ? ಯಾದೃಶಂ ಲಿಖಿತಮ್ ಆಸ್ಮೇ, ಯಥಾ, ಮಾಜ್ಞಲಿಕಂ ಸುಸಂವಾದಂ ದದತ್ಯಾನೀಯ ಯೇ ನರಾಃ | ಪ್ರಚಾರಯಂತಿ ಶಾಸ್ತ್ರೇಶ್ಚ ಸುಸಂವಾದಂ ಜನಾಸ್ತು ಯೇ | ತೇಷಾಂ ಚರಣಪದ್ಮಾನಿ ಕೀದೃಕ್ ಶೋಭಾನ್ವಿತಾನಿ ಹಿ | 16 ಕಿನ್ತು ತೇ ಸರ್ವೇ ತಂ ಸುಸಂವಾದಂ ನ ಗೃಹೀತವನ್ತಃ | ಯಿಶಾಯಿಯೋ ಯಥಾ ಲಿಖಿತವಾನ್ | ಅಸ್ಮತ್ಪ್ರಚಾರಿತೇ ವಾಕ್ಯೇ ವಿಶ್ವಾಸಮಕರೋದ್ಧಿ ಕಃ | 17 ಅತಃ ಏವ ಶ್ರವಣಾದ್ ವಿಶ್ವಾಸ ಏಶ್ವರವಾಕ್ಯಪ್ರಚಾರಾತ್ ಶ್ರವಣಃ ಭವತಿ | 18 ತರ್ಹ್ಯಹಂ ಬ್ರವೀಮಿ ತೈಃ ಕಿಂ ನಾಶಾವಿ? ಅವಶ್ಯಮ್ ಅಶಾವಿ, ಯಸ್ಮಾತ್ ತೇಷಾಂ ಶಬ್ದೋ ಮಹೀಂ ವ್ಯಾಪ್ನೋದ್ ವಾಕ್ಯಃ ನಿಖಲಂ ಜಗತ್ | 19 ಅಪರಮಪಿ ವದಾಮಿ, ಇಸ್ರಾಯೇಲೀಯಲೋಕಾಃ ಕಿಮ್ ಏತಾಂ ಕಥಾಂ ನ ಬುದ್ಧಂತೇ? ಪ್ರಥಮತೋ ಮೂಸಾ ಇದಂ ವಾಕ್ಯಂ ಪ್ರೋವಾಚ, ಅಹಮುತ್ತಾಪಯಿಷ್ಯೇ ತಾನ್ ಅಗಣ್ಯಮಾನವೈರಪಿ | ಕ್ಲೇಷ್ಣಾಮಿ ಜಾತಿಮ್ ಏತಾಃ ಪ್ರೋನ್ವತ್ತಭಿಜಾತಿಭಿಃ | 20 ಅಪರಃ ಯಿಶಾಯಿಯೋಽತಿಶಯಾಕ್ಷೋಭೇಣ ಕಥಯಾಮಾಸ, ಯಥಾ, ಅಧಿ ಮಾಂ ಯೈಸ್ತು ನಾಚೇಷ್ಟಿ ಸಮ್ಯಾಪ್ತಸೈ ಜಙ್ಗರಹಂ | ಅಧಿ ಮಾಂ ಯೈ ನಃ ಸಮ್ಯಾಪ್ತಂ ವಿಜ್ಞಾತಸೈ ಜಙ್ಗರಹಂ || 21 ಕಿನ್ತಿಸ್ರಾಯೇಲೀಯಲೋಕಾನ್ ಅಧಿ ಕಥಯಾಞ್ಕಾರ, ಯೈರಾಜ್ಞಾಲಜ್ಞಿಭಿ ಲೋಕೈರ್ವಿರುದ್ಧಂ ವಾಕ್ಯಮುಚ್ಯತೇ | ತಾನ್ ಪ್ರತ್ಯೇವ ದಿನಂ ಕೃತ್ವಂ ಹಸ್ತಾ ವಿಸ್ತಾರಯಾಮ್ಯಹಂ ||

11 ಈಶ್ವರೇಣ ಸ್ವೀಕೀಯಲೋಕಾ ಅಪಸಾರಿತಾ ಅಹಂ ಕಿಮ್ ಈದೃಶಂ ವಾಕ್ಯಂ ಬ್ರವೀಮಿ? ತನ್ನ ಭವತು ಯತೋಽಹಮಪಿ ಬಿನ್ಯಾಮೀನಗೋತ್ರೀಯ ಇಬ್ರಾಹೀಮವಂಶೀಯ ಇಸ್ರಾಯೇಲೀಯಲೋಕೋಽಸ್ಮಿ | 2 ಈಶ್ವರೇಣ ಪೂರ್ವಂ ಯೇ ಪ್ರದೃಷ್ಟಾಸ್ತೇ ಸ್ವೀಕೀಯಲೋಕಾ ಅಪಸಾರಿತಾ ಇತಿ ನಹಿ | ಅಪರಮ್ ಏಲಿಯೋಪಾಖ್ಯಾನೇ ಶಾಸ್ತ್ರೇ ಯಲ್ಲಿಖಿತಮ್ ಆಸ್ಮೇ ತದ್ ಯೂಯಂ ಕಿಂ ನ ಜಾನೀಧ? 3 ಹೇ ಪರಮೇಶ್ವರ ಲೋಕಾಸ್ತದೀಯಾಃ ಸರ್ವಾ ಯಜ್ಞವೇದೀರಭಿಜ್ಞಾನ್ ತಥಾ ತವ ಭವಿಷ್ಯದ್ವಾದಿನಃ ಸರ್ವಾನ್ ಅಫ್ಸನ್ ಕೇವಲ ಏಕೋಽಹಮ್ ಅವಶಿಷ್ಯ ಆಸೇ ತೇ ಮಮಾಪಿ ಪ್ರಾಣಾನ್ ನಾಶಯಿತುಂ ಚೇಷ್ಟನತೇ, ಏತಾಂ ಕಥಾಮ್ ಇಸ್ರಾಯೇಲೀಯಲೋಕಾನಾಂ ವಿರುದ್ಧಮ್ ಏಲಿಯ ಈಶ್ವರಾಯ ನಿವೇದಯಾಮಾಸ | 4 ತತಸ್ತಂ ಪ್ರತೀಶ್ವರಸ್ಯೋತ್ತರಂ ಕಿಂ ಜಾತಂ? ಬಾಲ್ಯಮೋ ದೇವಸ್ಯ ಸಾಕ್ಷಾತ್ ಯೈರ್ಜಾನೂನಿ ನ ಪಾತಿತಾನಿ ತಾದೃಶಾಃ ಸಪ್ತ ಸಹಸ್ರಾಭಿ ಲೋಕಾ ಅವಶೇಷಿತಾ ಮಯಾ | 5 ತದ್ವದ್ ಏತಸ್ಮಿನ್ ವರ್ತಮಾನಕಾಲೇಽಪಿ ಅನುಗ್ರಹೇಣಾಭಿರುಚಿತಾಸ್ತೇಷಾಮ್ ಅವಶಿಷ್ಯಾಃ ಕತಿಪಯಾ ಲೋಕಾಃ ಸಂತಿ | 6 ಅತಃ ಏವ ತದ್ ಯದ್ಯನುಗ್ರಹೇಣ ಭವತಿ ತರ್ಹಿ ಕ್ರಿಯಯಾ ನ ಭವತಿ ನೋ ಚೇದ್ ಅನುಗ್ರಹೋಽನನುಗ್ರಹ ಏವ, ಯದಿ ವಾ ಕ್ರಿಯಯಾ ಭವತಿ ತರ್ಹ್ಯನುಗ್ರಹೇಣ ನ ಭವತಿ ನೋ ಚೇತ್ ಕ್ರಿಯಾ ಕ್ರಿಯೈವ ನ ಭವತಿ | 7 ತರ್ಹಿ ಕಿಂ? ಇಸ್ರಾಯೇಲೀಯಲೋಕಾ ಯದ್ ಅಮ್ಯಗಯನ್ತ ತನ್ನ ಪ್ರಾಪುಃ | ಕಿನ್ತುಭಿರುಚಿತಲೋಕಾಸ್ತತ್ ಪ್ರಾಪುಸ್ತದನ್ಯೇ ಸರ್ವಃ ಅನ್ಘೀಭೂತಾಃ | 8 ಯಥಾ ಲಿಖಿತಮ್ ಆಸ್ಮೇ, ಘೋರನಿದ್ರಾಲತಾಭಾವಂ ದೃಷ್ಟಿಹೀನೇ ಚ ಲೋಚನೇ | ಕರ್ಣೌ ಶ್ರುತಿವಿಹೀನೌ ಚ ಪ್ರದದೌ ತೇಭ್ಯ ಈಶ್ವರಃ || 9 ಏತೇಸ್ಮಿನ್ ದಾಯೂದಪಿ ಲಿಖಿತವಾನ್ ಯಥಾ, ಅತೋ ಭುಕ್ತಾನನಂ ತೇಷಾಮ್ ಉನ್ಯಾಥವದ್ ಭವಿಷ್ಯತಿ | ವಾ ವಂಶಯನ್ತ್ರವದ್ ಬಾಧಾ ದಣ್ಣವದ್ ವಾ ಭವಿಷ್ಯತಿ || 10 ಭವಿಷ್ಯಂತಿ ತಥಾನ್ಯಾಸ್ತೇ ನೇತ್ರೈಃ ಪಶ್ಯಂತಿ ನೋ ಯಥಾ | ವೇಷಃ ಕಟಿದೇಶಸ್ಯ ತೇಷಾಂ ನಿತ್ಯಂ ಭವಿಷ್ಯತಿ || 11 ಪತನಾರ್ಥಂ ತೇ ಸ್ಥಲಿತವನ್ತ ಇತಿ ವಾಚಂ ಕಿಮಹಂ ವದಾಮಿ? ತನ್ನ ಭವತು ಕಿನ್ತು ತಾನ್ ಉದ್ಯೋಗಿನಃ ಕರ್ತುಂ ತೇಷಾಂ ಪತನಾದ್ ಇತರದೇಶೀಯಲೋಕೈಃ ಪರಿತ್ರಾಣಂ ಪ್ರಾಪ್ತಂ | 12 ತೇಷಾಂ ಪತನಂ ಯದಿ ಜಗತೋ ಲೋಕಾನಾಂ ಲಾಭಜನಕಮ್ ಅಭವತ್ ತೇಷಾಂ ಹ್ರಾಸೋಽಪಿ ಯದಿ ಭಿನ್ನದೇಶಿನಾಂ ಲಾಭಜನಕೋಽಭವತ್ ತರ್ಹಿ ತೇಷಾಂ ವೃದ್ಧಿಃ ಕತಿ ಲಾಭಜನಿಕಾ ಭವಿಷ್ಯತಿ | 13 ಅತೋ ಹೇ ಅನ್ಯದೇಶಿನೋ ಯುಷ್ಮಾನ್ ಸಮೋದ್ಯ ಕಥಯಾಮಿ ನಿಜಾನಾಂ ಜ್ಞಾತಿಬನ್ಧುನಾಂ ಮನಃಸೂದ್ಯೋಗಂ ಜನಯನ್ ತೇಷಾಂ ಮದ್ಯೇ ಕಿಯತಾಂ ಲೋಕಾನಾಂ ಯಥಾ ಪರಿತ್ರಾಣಂ ಸಾಧಯಾಮಿ 14 ತನ್ನಿಮಿತ್ತಮ್ ಅನ್ಯದೇಶಿನಾಂ ನಿಕಟೇ ಪ್ರೇರಿತಃ ಸನ್ ಅಹಂ ಸ್ವಪದಸ್ಯ

ಮಹಿಮಾನಂ ಪ್ರಕಾಶಯಾಮಿ | 15 ತೇಷಾಂ ನಿಗ್ರಹೇಣ ಯದೀಶ್ವರೇಣ ಸಹ ಜಗತೋ ಜನಾನಾಂ ಮೇಲನಂ ಜಾತಂ ತರ್ಹಿ ತೇಷಾಮ್ ಅನುಗೃಹೀತತ್ವಂ ಮೃತದೇಹೇ ಯಥಾ ಜೀವನಲಾಭಸ್ವದ್ಧತ್ ಕಿಂ ನ ಭವಿಷ್ಯತಿ? 16 ಅಪರಂ ಪ್ರಥಮಜಾತಂ ಫಲಂ ಯದಿ ಪವಿತ್ರಂ ಭವತಿ ತರ್ಹಿ ಸರ್ವಮೇವ ಫಲಂ ಪವಿತ್ರಂ ಭವಿಷ್ಯತಿ; ತಥಾ ಮೂಲಂ ಯದಿ ಪವಿತ್ರಂ ಭವತಿ ತರ್ಹಿ ಶಾಖಾ ಅಪಿ ತಥೈವ ಭವಿಷ್ಯತಿ | 17 ಕಿಯತೀನಾಂ ಶಾಖಾನಾಂ ಛೇದನೇ ಕೃತೇ ತ್ವಂ ವನ್ಯಜಿತವೃಕ್ಷಸ್ಯ ಶಾಖಾ ಭೂತ್ಯಾ ಯದಿ ತಚ್ಛಾಖಾನಾಂ ಸ್ಥಾನೇ ರೋಪಿತಾ ಸತಿ ಜಿತವೃಕ್ಷೀಯಮೂಲಸ್ಯ ರಸಂ ಭುಂಕ್ಷೇ, 18 ತರ್ಹಿ ತಾಸಾಂ ಭಿನ್ನಶಾಖಾನಾಂ ವಿದುರ್ದಂ ಮಾಂ ಗರ್ವೀ; ಯದಿ ಗರ್ವಸಿ ತರ್ಹಿ ತ್ವಂ ಮೂಲಂ ಯನ್ನ ಧಾರಯಸಿ ಕಿನ್ನು ಮೂಲಂ ತ್ವಾಂ ಧಾರಯತೀತಿ ಸಂಸ್ಕರ | 19 ಅಪರಙ್ಗು ಯದಿ ವದಸಿ ಮಾಂ ರೋಪಯಿತುಂ ತಾಃ ಶಾಖಾ ವಿಭನ್ನಾ ಅಭವನ್; 20 ಭದ್ರಮ್, ಅಪ್ರತ್ಯಯಕಾರಣಾತ್ ತೇ ವಿಭಿನ್ನಾ ಜಾತಾಸ್ತಥಾ ವಿಶ್ವಾಸಕಾರಣಾತ್ ತ್ವಂ ರೋಪಿತೋ ಜಾತಸ್ತಸ್ಮಾದ್ ಅಹಜ್ಜಾರಮ್ ಅಕೃತ್ಯಾ ಸಸಾದ್ಧಸೋ ಭವ | 21 ಯತ ಈಶ್ವರೋ ಯದಿ ಸ್ವಾಭಾವಿಕೀಃ ಶಾಖಾ ನ ರಕ್ಷತಿ ತರ್ಹಿ ಸಾವಧಾನೋ ಭವ ಚೇತ್ ತ್ವಾಮಪಿ ನ ಸ್ಥಾಪಯತಿ | 22 ಇತ್ಯತ್ರೇಶ್ವರಸ್ಯ ಯಾದೃಶೀ ಕೃಪಾ ತಾದೃಶಂ ಭಯಾನಕತ್ವಮಪಿ ತ್ವಯಾ ದೃಶ್ಯತಾಂ; ಯೇ ಪತಿತಾಸ್ತಾನ್ ಪ್ರತಿ ತಸ್ಯ ಭಯಾನಕತ್ವಂ ದೃಶ್ಯತಾಂ, ತ್ವಙ್ಗು ಯದಿ ತತ್ಪ್ರಾಪ್ತಿಸ್ತಿಷ್ಯಸಿ ತರ್ಹಿ ತ್ವಾಂ ಪ್ರತಿ ಕೃಪಾ ದ್ರಕ್ಷ್ಯತೇ; ನೋ ಚೇತ್ ತ್ವಮಪಿ ತದ್ಧತ್ ಛಿನ್ನೋ ಭವಿಷ್ಯಸಿ | 23 ಅಪರಙ್ಗು ತೇ ಯದೃಶ್ಯತ್ಯಯೇ ನ ತಿಷ್ಠಸಿ ತರ್ಹಿ ಪುನರಪಿ ರೋಪಯಿಷ್ಯಂತೇ ಯಸ್ಮಾತ್ ತಾನ್ ಪುನರಪಿ ರೋಪಯಿತುಮ್ ಇಶ್ವರಸ್ಯ ಶಕ್ತಿರಾಸ್ತೇ | 24 ವನ್ಯಜಿತವೃಕ್ಷಸ್ಯ ಶಾಖಾ ಸನ್ ತ್ವಂ ಯದಿ ತತಶ್ಚಿನ್ನೋ ರೀತಿವ್ಯತ್ಯಯೇನೋತ್ತಮಜಿತವೃಕ್ಷೇ ರೋಪಿತೋಽಭವಸ್ವಹಿ ತಸ್ಯ ವೃಕ್ಷಸ್ಯ ಸ್ತೀಯಾ ಯಾಃ ಶಾಖಾಸ್ತಾಃ ಕಿಂ ಪುನಃ ಸ್ವವೃಕ್ಷೇ ಸಂಲಗಿತುಂ ನ ಶಕ್ಯುವನ್ನಿ? 25 ಹೇ ಭ್ರಾತರೋ ಯುಷ್ಮಾಕಮ್ ಆತಾಭಿಮಾನೋ ಯನ್ನ ಜಾಯತೇ ತದರ್ಥಂ ಮಮೇದೃಶೀ ವಾಇಶ್ಚ ಭವತಿ ಯೂಯಂ ಏತನ್ನಿಗ್ರಹತತ್ತ್ವಮ್ ಅಜಾನನ್ನೋ ಯನ್ನ ತಿಷ್ಠಥ; ವಸ್ತುತೋ ಯಾವತ್ಕಾಲಂ ಸಮ್ಪೂರ್ಣರೂಪೇಣ ಭಿನ್ನದೇಶಿನಾಂ ಸಂಗ್ರಹೋ ನ ಭವಿಷ್ಯತಿ ತಾವತ್ಕಾಲಮ್ ಅಂಶತ್ನೇನ ಇಸ್ಮಾಯೇಲೀಯಲೋಕಾನಾಮ್ ಅನ್ಯತಾ ಸ್ಥಾಸ್ಯತಿ; 26 ಪಶ್ಚಾತ್ ತೇ ಸರ್ವೇ ಪರಿತ್ಯಾಸ್ಯಂತೇ; ಏತಾದೃಶಂ ಲಿಖಿತವಪ್ಯಾಸೇ, ಆಗಮಿಷ್ಯತಿ ಸೀಯೋನಾದ್ ಏಕೋ ಯಸ್ತ್ರಾಣದಾಯಕಃ | ಅಧರ್ಮ್ಯಂ ಯಾಕುಬೋ ವಂಶಾತ್ ಸ ತು ದೂರೀಕರಿಷ್ಯತಿ | 27 ತಥಾ ದೂರೀಕರಿಷ್ಯಾಮಿ ತೇಷಾಂ ಪಾಪಾನ್ಯಹಂ ಯದಾ | ತದಾ ತೈರೇವ ಸಾರ್ಧಂ ಮೇ ನಿಯಮೋಽಯಂ ಭವಿಷ್ಯತಿ | 28 ಸುಸಂವಾದಾತ್ ತೇ ಯುಷ್ಮಾಕಂ ವಿಪಕ್ಷಾ ಅಭವನ್ ಕಿನ್ತ್ವಭಿರುಚಿತತ್ವಾತ್ ತೇ ಪಿತೃಲೋಕಾನಾಂ ಕೃತೇ ಪ್ರಿಯಪಾತ್ರಾಣಿ ಭವನ್ನಿ | 29 ಯತ ಈಶ್ವರಸ್ಯ ದಾನಾದ್ ಆಹ್ವಾನಾಙ್ಗು ಪಶ್ಚಾತ್ತಾಪೋ ನ ಭವತಿ | 30 ಅತಃಪವ ಪೂರ್ವಮ್ ಈಶ್ವರೇಽವಿಶ್ವಾಸಿನಃ ಸನ್ನೋಽಪಿ ಯೂಯಂ ಯದ್ಧತ್ ಸಮ್ಪ್ರತಿ ತೇಷಾಮ್ ಅವಿಶ್ವಾಸಕಾರಣಾದ್ ಈಶ್ವರಸ್ಯ ಕೃಪಾಪಾತ್ರಾಣಿ ಜಾತಾಸ್ವದ್ಧತ್ | 31 ಇದಾನೀಂ ತೇಽವಿಶ್ವಾಸಿನಃ ಸನ್ನಿ ಕಿನ್ನು ಯುಷ್ಮಾಭಿ ಲಬ್ಧಕೃಪಾಕಾರಣಾತ್ ತೈರಪಿ ಕೃಪಾ ಲಪ್ಯತೇ | 32 ಈಶ್ವರಃ ಸರ್ವಾನ್ ಪ್ರತಿ ಕೃಪಾಂ ಪ್ರಕಾಶಯಿತುಂ ಸರ್ವಾನ್ ಅವಿಶ್ವಾಸಿತ್ವೇನ ಗಣಯತಿ | (eleṣe g1653) 33 ಅಹೋ ಈಶ್ವರಸ್ಯ ಜ್ಞಾನಬುದ್ಧಿರೂಪಯೋ ಧನಯೋಃ ಕೀದೃಕ್ ಪ್ರಾಚುರ್ಯುಂ | ತಸ್ಯ ರಾಜಶಾಸನಸ್ಯ ತತ್ತ್ವಂ ಕೀದೃಗ್ ಅಪ್ರಾಪ್ಯಂ | ತಸ್ಯ ಮಾರ್ಗಾಶ್ಚ ಕೀದೃಗ್ ಅನುಪಲಕ್ಷ್ಯಾಃ | 34 ಪರಮೇಶ್ವರಸ್ಯ ಸಜ್ಜಲಂ ಕೋ ಜ್ಞಾತವಾನ್? ತಸ್ಯ ಮನ್ವೀ ವಾ ಕೋಽಭವತ್? 35 ಕೋ ವಾ ತಸ್ಯೋಪಕಾರೀ ಭೃತ್ಯಾ ತತ್ಕೃತೇ ತೇನ ಪ್ರತ್ಯುಪಕರ್ತೃವ್ಯಃ? 36 ಯತೋ ವಸ್ತುಮಾತ್ರಮೇವ ತಸ್ಮಾತ್ ತೇನ ತಸ್ಮೈ ಚಾಭವತ್ ತದೀಯೋ ಮಹಿಮಾ ಸರ್ವದಾ ಪ್ರಕಾಶಿತೋ ಭವತು | ಇತಿ | (aiṛn g165)

12 ಹೇ ಭ್ರಾತರ ಈಶ್ವರಸ್ಯ ಕೃಪಯಾಹಂ ಯುಷ್ಮಾನ್ ವಿನಯೇ ಯೂಯಂ ಸ್ವಂ ಸ್ವಂ ಶರೀರಂ ಸಜೀವಂ ಪವಿತ್ರಂ ಗ್ರಾಹ್ಯಂ ಬಲಿಮ್ ಈಶ್ವರಮುದ್ದಿಶ್ಯ ಸಮುತ್ಪ್ರಜತ, ಏಷಾ ಸೇವಾ ಯುಷ್ಮಾಕಂ ಯೋಗ್ಯಾ | 2 ಅಪರಂ ಯೂಯಂ ಸಾಂಸಾರಿಕಾ ಇವ ಮಾಚರತ, ಕಿನ್ನು ಸ್ವಂ ಸ್ವಂ ಸ್ವಭಾವಂ ಪರಾವರ್ತ್ಯ ನೂತನಾಚಾರಿಣೋ ಭವತ, ತತ ಈಶ್ವರಸ್ಯ ನಿರ್ದೇಶಃ ಕೀದೃಗ್ ಉತ್ತಮೋ ಗ್ರಹಣೀಯಃ ಸಮ್ಪೂರ್ಣಶ್ಚೇತಿ ಯುಷ್ಮಾಭಿರನುಭಾವಿಷ್ಯತೇ | (aiṛn g165) 3 ಕಶ್ಚಿದಪಿ ಜನೋ ಯೋಗ್ಯತ್ವಾದಧಿಕಂ ಸ್ವಂ ನ ಮನ್ಯತಾಂ ಕಿನ್ನು ಈಶ್ವರೋ ಯಸ್ಮೈ ಪ್ರತ್ಯಯಸ್ಯ ಯತ್ಪರಿಮಾಣಮ್ ಅದದಾತ್ ಸ ತದನುಸಾರತೋ ಯೋಗ್ಯರೂಪಂ ಸ್ವಂ ಮನುತಾಮ್, ಈಶ್ವರಾದ್ ಅನುಗ್ರಹಂ ಪ್ರಾಪ್ತಃ ಸನ್ ಯುಷ್ಮಾಕಮ್ ಏಕೈಕಂ ಜನಮ್ ಇತ್ಯುಜ್ಞಾಪಯಾಮಿ | 4 ಯತೋ ಯದ್ಧದಸ್ಮಾಕಮ್ ಏಕಸ್ಮಿನ್ ಶರೀರೇ ಬಹೂನ್ಯಜ್ಞಾನಿ ಸನ್ನಿ ಕಿನ್ನು ಸರ್ವೇಷಾಮಜ್ಞಾನಾಂ ಕಾರ್ಯುಂ ಸಮಾನಂ ನಹಿ; 5 ತದ್ಧದಸ್ಮಾಕಂ ಬಹುತ್ವೇಽಪಿ ಸರ್ವೇ ವಯಂ ಖ್ರೀಷ್ಣೇ ಏಕಶರೀರಾಃ ಪರಸ್ಪರಮ್ ಅಜ್ಞಪ್ರತ್ಯಜ್ಞತ್ವೇನ ಭವಾಮಃ | 6 ಅಸ್ಮಾದ್ ಈಶ್ವರಾನುಗ್ರಹೇಣ ವಿಶೇಷಂ ವಿಶೇಷಂ ದಾನಮ್ ಅಸ್ಮಾಸು ಪ್ರಾಪ್ತೇಷು ಸತ್ಸು ಕೋಪಿ ಯದಿ ಭವಿಷ್ಯದ್ಧಾಕ್ಯಂ ವದತಿ ತರ್ಹಿ

ಪ್ರತ್ಯಯಸ್ಯ ಪರಿಮಾಣಾನುಸಾರತಃ ಸ ತದ್ ವದತು; 7 ಯದ್ವಾ ಯದಿ ಕಶ್ಚಿತ್ ಸೇವನಕಾರೀ ಭವತಿ ತರ್ಹಿ ಸ ತತ್ಸೇವನಂ ಕರೋತು; ಅಥವಾ ಯದಿ ಕಶ್ಚಿದ್ ಅಧ್ಯಾಪಯಿತಾ ಭವತಿ ತರ್ಹಿ ಸೋಽಧ್ಯಾಪಯತು; 8 ತಥಾ ಯ ಉಪದೇಷ್ಣಾ ಭವತಿ ಸ ಉಪದಿಶತು ಯಶ್ಚ ದಾತಾ ಸ ಸರಲತಯಾ ದದಾತು ಯಸ್ತ್ವದ್ವಿಪತಿಃ ಸ ಯತ್ಸೇನಾಧಿಪತಿತ್ವಂ ಕರೋತು ಯಶ್ಚ ದಯಾಲುಃ ಸ ಹ್ಯಷ್ಟಮನಸಾ ದಯತಾಮ್ | 9 ಅಪರಂ ಯುಷ್ಮಾಕಂ ಪ್ರೇಮ ಕಾಪಟ್ಯವರ್ಜಿತಂ ಭವತು ಯದ್ ಅಭದ್ರಂ ತದ್ ಋತೀಯದ್ವಂ ಯಚ್ಚ ಭದ್ರಂ ತಸ್ಮಿನ್ ಅನುರಜ್ಯದ್ವಮ್ | 10 ಅಪರಂ ಭ್ರಾತೃತ್ವಪ್ರೇಮ್ನಾ ಪರಸ್ಪರಂ ಪ್ರೀಯದ್ವಂ ಸಮಾದರಾದ್ ಏಕೋಽಪರಜನಂ ಶ್ರೇಷ್ಠಂ ಜಾನೀದ್ವಮ್ | 11 ತಥಾ ಕಾರ್ಯೋ ನಿರಾಲಸ್ಯ ಮನಸಿ ಚ ಸೋದ್ಯೋಗಾಃ ಸನ್ಯಃ ಪ್ರಭುಂ ಸೇವದ್ವಮ್ | 12 ಅಪರಂ ಪ್ರತ್ಯಾಶಾಯಾಮ್ ಆನನ್ದಿತಾ ದುಃಖಸಮಯೇ ಚ ದೈರ್ಯ್ಯಯುಕ್ತಾ ಭವತಃ; ಪ್ರಾರ್ಥನಾಯಾಂ ಸತತಂ ಪ್ರವರ್ತದ್ವಂ | 13 ಪವಿತಾಣಾಂ ದೀನತಾಂ ದೂರೀಕುರುದ್ವಮ್ ಅತಿಥಿಸೇವಾಯಾಮ್ ಅನುರಜ್ಯದ್ವಮ್ | 14 ಯೇ ಜನಾ ಯುಷ್ಮಾನ್ ತಾಡಯನ್ತಿ ತಾನ್ ಆಶಿಷಂ ವದತ ಶಾಪಮ್ ಅದತ್ತ್ವಾದ್ಧಮಾಶಿಷಮ್ | 15 ಯೇ ಜನಾ ಆನನ್ದನ್ತಿ ತೈಃ ಸಾರ್ಥಮ್ ಆನನ್ದತ ಯೇ ಚ ರುದನ್ತಿ ತೈಃ ಸಹ ರುದಿತ | 16 ಅಪರಂ ಯುಷ್ಮಾಕಂ ಮನಸಾಂ ಪರಸ್ಪರಮ್ ಏಕೋಭಾವೋ ಭವತು; ಅಪರಮ್ ಉಚ್ಚಪದಮ್ ಅನಾಕಾಶ್ಚ್ಯ ನೀಚಲೋಕೈಃ ಸಹಾಪಿ ಮಾರ್ದವಮ್ ಆಚರತಃ; ಸ್ನಾನ್ ಜ್ಞಾನಿನೋ ನ ಮನ್ಯದ್ವಂ | 17 ಪರಸ್ಮಾದ್ ಅಪಕಾರಂ ಪ್ರಾಪ್ಯಾಪಿ ಪರಂ ನಾಪಕುರುತ | ಸರ್ವೇಷಾಂ ದೃಷ್ಟಿತೋ ಯತ್ ಕರ್ಮೋತ್ತಮಂ ತದೇವ ಕುರುತ | 18 ಯದಿ ಭವಿತುಂ ಶಕ್ಯತೇ ತರ್ಹಿ ಯಥಾಶಕ್ತಿ ಸರ್ವಲೋಕೈಃ ಸಹ ನಿರ್ವಿರೋಧೇನ ಕಾಲಂ ಯಾಪಯತ | 19 ಹೇ ಪ್ರಿಯಬನ್ಧವಃ, ಕಸ್ಮೈಚಿದ್ ಅಪಕಾರಸ್ಯ ಸಮುಚಿತಂ ದಣ್ಣಂ ಸ್ವಯಂ ನ ದದ್ವಂ, ಕಿನ್ತ್ವೀಶ್ವರೀಯಕ್ರೋಧಾಯ ಸ್ನಾನಂ ದತ್ತ ಯತೋ ಲಿಖಿತಮಾಸೇ ಪರಮೇಶ್ವರಃ ಕಥಯತಿ, ದಾನಂ ಫಲಸ್ಯ ಮತ್ಕರ್ಮ್ಯ ಸೂಚಿತಂ ಪ್ರದದಾಮ್ಯಹಂ | 20 ಇತಿಕಾರಣಾದ್ ರಿಪು ಯದಿ ಕ್ಷುಧಾರ್ತಸ್ಯೇ ತರ್ಹಿ ತಂ ತ್ವಂ ಪ್ರಭೋಜಯ | ತಥಾ ಯದಿ ತೃಷಾರ್ತಃ ಸ್ಯಾತ್ ತರ್ಹಿ ತಂ ಪರಿಪಾಯಯ | ತೇನ ತ್ವಂ ಮಸ್ತಕೇ ತಸ್ಯ ಜ್ವಲದಗ್ನಿಂ ನಿಧಾಸ್ಯತಿ | 21 ಕುಕ್ರಿಯಯಾ ಪರಾಜಿತಾ ನ ಸನ್ಯ ಉತ್ತಮಕ್ರಿಯಯಾ ಕುಕ್ರಿಯಾಂ ಪರಾಜಯತ |

13 ಯುಷ್ಮಾಕಮ್ ಏಕೈಕಜನಃ ಶಾಸನಪದಸ್ಯ ನಿಘ್ನೋ ಭವತು ಯತೋ ಯಾನಿ ಶಾಸನಪದಾನಿ ಸನ್ತಿ ತಾನಿ ಸರ್ವಾಣೀಶ್ವರೇಣ ಸ್ಥಾಪಿತಾನಿ; ಈಶ್ವರಂ ವಿನಾ ಪದಸ್ಥಾಪನಂ ನ ಭವತಿ | 2 ಇತಿ ಹೇತೋಃ ಶಾಸನಪದಸ್ಯ ಯತ್ ಪ್ರಾತಿಕೂಲ್ಯಂ ತದ್ ಈಶ್ವರೀಯನಿರೂಪಣಸ್ಯ ಪ್ರಾತಿಕೂಲ್ಯಮೇವ; ಅಪರಂ ಯೇ ಪ್ರಾತಿಕೂಲ್ಯಮ್ ಆಚರನ್ತಿ ತೇ ಸ್ವೇಷಾಂ ಸಮುಚಿತಂ ದಣ್ಣಂ ಸ್ವಯಮೇವ ಘಟಿಯನ್ತೇ | 3 ಶಾಸ್ತ್ರಾ ಸದಾಚಾರಿಣಾಂ ಭಯಪ್ರದೋ ನಹಿ ದುರಾಚಾರಿಣಾಮೇವ ಭಯಪ್ರದೋ ಭವತಿ; ತ್ವಂ ಕಿಂ ತಸ್ಮಾನ್ ನಿರ್ಭಯೋ ಭವಿತುಮ್ ಇಚ್ಛಸಿ? ತರ್ಹಿ ಸತ್ಕರ್ಮಾಚರ, ತಸ್ಮಾದ್ ಯಶೋ ಲಪ್ಸ್ಯಸೇ, 4 ಯತಸ್ತವ ಸದಾಚರಣಾಯ ಸ ಈಶ್ವರಸ್ಯ ಭೃತ್ಯೋಽಸ್ಮಿ | ಕಿನ್ತು ಯದಿ ಕುಕರ್ಮಾಚರಸಿ ತರ್ಹಿ ತ್ವಂ ಶಿಷ್ಯಸ್ವ ಯತಃ ಸ ನಿರರ್ಥಕಂ ಖಚ್ಛಂ ನ ಧಾರಯತಿ; ಕುಕರ್ಮಾಚಾರಿಣಂ ಸಮುಚಿತಂ ದಣ್ಣಯಿತುಮ್ ಸ ಈಶ್ವರಸ್ಯ ದಣ್ಣದಭೃತ್ಯ ಏವ | 5 ಅತಃ ಏವ ಕೇವಲದಣ್ಣಭಯಾನ್ಮಹಿ ಕಿನ್ತು ಸದಸದ್ಯೋಧಾದಪಿ ತಸ್ಯ ಪಶ್ಯೇನ ಭವಿತವ್ಯಂ | 6 ಏತಸ್ಮಾದ್ ಯುಷ್ಮಾಕಂ ರಾಜಕರದಾನಮಪ್ಯುಚಿತಂ ಯಸ್ಮಾದ್ ಯೇ ಕರಂ ಗೃಹ್ಣನ್ತಿ ತ ಈಶ್ವರಸ್ಯ ಕಿಚ್ಚರಾ ಭೂತ್ವಾ ಸತತಮ್ ಏತಸ್ಮಿನ್ ಕರ್ಮಣಿ ನಿವಿಷ್ಟಾಸ್ವಿಷ್ಯನ್ತಿ | 7 ಅಸ್ಮಾತ್ ಕರಗ್ರಾಹಿಣೇ ಕರಂ ದತ್ತ, ತಥಾ ಶುಲ್ಕಗ್ರಾಹಿಣೇ ಶುಲ್ಕಂ ದತ್ತ, ಅಪರಂ ಯಸ್ಮಾದ್ ಭೇತವ್ಯಂ ತಸ್ಮಾದ್ ಬಿಭೀತ, ಯಶ್ಚ ಸಮಾದರಣೀಯಸ್ತಂ ಸಮಾದ್ರಿಯದ್ವಮ್; ಇತ್ಥಂ ಯಸ್ಯ ಯತ್ ಪ್ರಾಪ್ಯಂ ತತ್ ತಸ್ಮೈ ದತ್ತ | 8 ಯುಷ್ಮಾಕಂ ಪರಸ್ಪರಂ ಪ್ರೇಮ ವಿನಾ ಽನ್ಯತ್ ಕಿಮಪಿ ದೇಯಮ್ ಋಣಂ ನ ಭವತು, ಯತೋ ಯಃ ಪರಸ್ಮಿನ್ ಪ್ರೇಮ ಕರೋತಿ ತೇನ ವ್ಯವಸ್ಥಾ ಸಿದ್ಧತಿ | 9 ವಸ್ತುತಃ ಪರದಾರಾನ್ ಮಾ ಗಚ್ಛ, ನರಹತ್ಯಾಂ ಮಾ ಕಾರ್ಷೀಃ, ಚೈರ್ಯ್ಯಂ ಮಾ ಕಾರ್ಷೀಃ, ಮಿಥ್ಯಾಸಾಕ್ಷಂ ಮಾ ದೇಹಿ, ಲೋಭಂ ಮಾ ಕಾರ್ಷೀಃ, ಏತಾಃ ಸರ್ವಾ ಆಜ್ಞಾ ಏತಾಭ್ಯೋ ಭಿನ್ನಾ ಯಾ ಕಾಚಿದ್ ಆಜ್ಞಾಸ್ತಿ ಸಾಪಿ ಸ್ವಸಮೀಪವಾಸಿನಿ ಸ್ವಮತ್ ಪ್ರೇಮ ಕುರ್ವಿತ್ಯನೇನ ವಚನೇನ ವೇದಿತಾ | 10 ಯತಃ ಪ್ರೇಮ ಸಮೀಪವಾಸಿನೋಽಶುಭಂ ನ ಜನಯತಿ ತಸ್ಮಾತ್ ಪ್ರೇಮ್ನಾ ಸರ್ವಾ ವ್ಯವಸ್ಥಾ ಪಾಲತೇ | 11 ಪ್ರತ್ಯಯೇಭವನಕಾಲೇಽಸ್ಮಾಕಂ ಪರಿತಾಣಸ್ಯ ಸಾಮೀಪ್ಯಾದ್ ಇದಾನೀಂ ತಸ್ಯ ಸಾಮೀಪ್ಯಮ್ ಅವ್ಯವಹಿತಂ; ಅತಃ ಸಮಯಂ ವಿವಿಚ್ಯಾಸ್ಮಾಭಿಃ ಸಾಮ್ಪ್ರತಮ್ ಅವಶ್ಯಮೇವ ನಿಧಾತೋ ಜಾಗರ್ದವ್ಯಂ | 12 ಬಹುತರಾ ಯಾಮಿನೀ ಗತಾ ಪ್ರಭಾತಂ ಸನ್ನಿಧಿಂ ಪ್ರಾಪ್ತಂ ತಸ್ಮಾತ್ ತಾಮಸೀಯಾಃ ಕ್ರಿಯಾಃ ಪರಿತ್ಯಕ್ತ್ವಾಸ್ಮಾಭಿ ವಾಸರೀಯಾ ಸಜ್ಜಾ ಪರಿಧಾತವ್ಯಾ | 13 ಅತೋ ಹೇತೋ ವರ್ಯಂ ದಿವಾ ವಿಹಿತಂ ಸದಾಚರಣಮ್ ಆಚರಿಸ್ಮಾಮಃ | ರಜ್ಜರಸೋ ಮತ್ತತ್ವಂ ಲಮ್ಯುಟತ್ವಂ ಕಾಮುಕತ್ವಂ ವಿವಾದ ಈರ್ಷ್ಯಾ ಚೈತಾನಿ ಪರಿತ್ಯಕ್ತ್ವಾಮಃ | 14 ಯೂಯಂ ಪ್ರಭುಯೇಶುಖೀಷ್ವರೂಪಂ ಪರಿಚ್ಛದಂ ಪರಿಧದ್ವಂ ಸುಖಾಭಿಲಾಷಪೂರಣಾಯ ಶಾರೀರಿಕಾಚರಣಂ ಮಾಚರತ |

14 ಯೋ ಜನೋಽದೃಢವಿಶ್ವಾಸಸ್ತಂ ಯುಷ್ಮಾಕಂ ಸಜ್ಜಿನಂ ಕುರುತ ಕಿನ್ನು ಸನ್ದೇಹವಿಚಾರಾರ್ಥಂ ನಹಿ | 2 ಯತೋ ನಿಷಿದ್ಧಂ ಕಿಮಪಿ ಖಾದ್ಯದ್ರವ್ಯಂ ನಾಸ್ಮಿ, ಕಸ್ಯಚಿಜ್ಜನಸ್ಯ ಪ್ರತ್ಯಯ ಏತಾದ್ಯಶೋ ವಿದ್ಯತೇ ಕಿನ್ವದೃಢವಿಶ್ವಾಸಃ ಕಶ್ಚಿದಪರೋ ಜನಃ ಕೇವಲಂ ಶಾಕಂ ಭುಜ್ಞಂ | 3 ತರ್ಹಿ ಯೋ ಜನಃ ಸಾಧಾರಣಂ ದ್ರವ್ಯಂ ಭುಜ್ಞೋ ಸ ವಿಶೇಷದ್ರವ್ಯಭೋಕ್ತಾರಂ ನಾವಜಾನೀಯಾತ್ ತಥಾ ವಿಶೇಷದ್ರವ್ಯಭೋಕ್ತಾಪಿ ಸಾಧಾರಣದ್ರವ್ಯಭೋಕ್ತಾರಂ ದೋಷಿಣಂ ನ ಕುರ್ಯಾತ್, ಯಸ್ಮಾದ್ ಈಶ್ವರಸ್ತಮ್ ಅಗೃಹ್ಣಾತ್ | 4 ಹೇ ಪರದಾಸಸ್ಯ ದೂಷಯಿತಸ್ತಂ ಕಃ? ನಿಜಪ್ರಭೋಃ ಸಮೀಪೇ ತೇನ ಪದಸ್ಥೇನ ಪದಚ್ಯುತೇನ ವಾ ಭವಿತವ್ಯಂ ಸ ಚ ಪದಸ್ಯ ಏವ ಭವಿಷ್ಯತಿ ಯತ ಈಶ್ವರಸ್ತಂ ಪದಸ್ಥಂ ಕರ್ತುಂ ಶಕ್ನೋತಿ | 5 ಅಪರಶ್ಚ ಕಶ್ಚಿಜ್ಜನೋ ದಿನಾದ್ ದಿನಂ ವಿಶೇಷಂ ಮನ್ಯತೇ ಕಶ್ಚಿತ್ಸು ಸರ್ವಾಣಿ ದಿನಾನಿ ಸಮಾನಾನಿ ಮನ್ಯತೇ, ಏಕೈಕೋ ಜನಃ ಸ್ವೀಯಮನಸಿ ವಿವಿಚ್ಯ ನಿಶ್ಚಿನೋತು | 6 ಯೋ ಜನಃ ಕಿಞ್ಚನ ದಿನಂ ವಿಶೇಷಂ ಮನ್ಯತೇ ಸ ಪ್ರಭುಭಕ್ತಾ ತನ್ ಮನ್ಯತೇ, ಯಶ್ಚ ಜನಃ ಕಿಮಪಿ ದಿನಂ ವಿಶೇಷಂ ನ ಮನ್ಯತೇ ಸೋಽಪಿ ಪ್ರಭುಭಕ್ತಾ ತನ್ನ ಮನ್ಯತೇ; ಅಪರಶ್ಚ ಯಃ ಸರ್ವಾಣಿ ಭಕ್ತ್ಯದ್ರವ್ಯಾಣಿ ಭುಜ್ಞೋ ಸ ಪ್ರಭುಭಕ್ತಯಾ ತಾನಿ ಭುಜ್ಞೋ ಯತಃ ಸ ಈಶ್ವರಂ ಧನ್ಯಂ ವಕ್ತಿ, ಯಶ್ಚ ನ ಭುಜ್ಞೋ ಸೋಽಪಿ ಪ್ರಭುಭಕ್ತ್ಯವ ನ ಭುಞ್ಜಾನ ಈಶ್ವರಂ ಧನ್ಯಂ ಬ್ರೂತೇ | 7 ಅಪರಮ್ ಅಸ್ಮಾಕಂ ಕಶ್ಚಿತ್ ನಿಜನಿಮಿತ್ತಂ ಪ್ರಾಣಾನ್ ಧಾರಯತಿ ನಿಜನಿಮಿತ್ತಂ ಮ್ಪಿಯತೇ ವಾ ತನ್; 8 ಕಿನ್ನು ಯದಿ ವಯಂ ಪ್ರಾಣಾನ್ ಧಾರಯಾಮಸ್ತರ್ಹಿ ಪ್ರಭುನಿಮಿತ್ತಂ ಧಾರಯಾಮಃ, ಯದಿ ಚ ಪ್ರಾಣಾನ್ ತ್ಯಜಾಮಸ್ತರ್ಹಪಿ ಪ್ರಭುನಿಮಿತ್ತಂ ತ್ಯಜಾಮಃ, ಅತಏವ ಜೀವನೇ ಮರಣೇ ವಾ ವಯಂ ಪ್ರಭೋರೇವಾಸ್ಮಹೇ | 9 ಯತೋ ಜೀವನೋ ಮೃತಾಶ್ಚೇತ್ಯುಭಯೇಷಾಂ ಲೋಕಾನಾಂ ಪ್ರಭುತ್ವಪ್ರಾಪ್ತರ್ಹಂ ಖ್ರೀಷ್ಣೋ ಮೃತ ಉಚಿತಃ ಪುನರ್ಜೀವಿತಶ್ಚ | 10 ಕಿನ್ನು ತ್ವಂ ನಿಜಂ ಭ್ರಾತರಂ ಕುತೋ ದೂಷಯಸಿ? ತಥಾ ತ್ವಂ ನಿಜಂ ಭ್ರಾತರಂ ಕುತಸ್ತುಚ್ಚಂ ಜಾನಾಸಿ? ಖ್ರೀಷ್ಣಸ್ಯ ವಿಚಾರಸಿಂಹಾಸನಸ್ಯ ಸಮ್ಪೂರ್ಣೇ ಸರ್ವೈರಸ್ಮಾಭಿರುಪಸ್ಥಾತವ್ಯಂ; 11 ಯಾದೃಶಂ ಲಿಖಿತಮ್ ಆಸೀ, ಪರೇಶಃ ಶಪಥಂ ಕುರ್ವನ್ ವಾಕ್ಯಮೇತತ್ ಪುರಾವದತ್ | ಸರ್ವೈರ ಜನಃ ಸಮೀಪೇ ಮೇ ಜಾನುಪಾತಂ ಕರಿಷ್ಯತಿ | ಜಿಹ್ವೈಕ್ಯೈಕಾ ತಥೇಶಸ್ಯ ನಿಭೃತ್ಯಂ ಸ್ವೀಕರಿಷ್ಯತಿ | 12 ಅತಏವ ಈಶ್ವರಸಮೀಪೇಽಸ್ಮಾಕಮ್ ಏಕೈಕಜನೇನ ನಿಜಾ ಕಥಾ ಕಥಯತವ್ಯಾ | 13 ಇತ್ಥಂ ಸತಿ ವಯಮ್ ಅದ್ಯಾರಭ್ಯ ಪರಸ್ಪರಂ ನ ದೂಷಯನ್ತಃ ಸ್ವಭ್ರಾತೃರ್ ವಿಘ್ನೋ ವ್ಯಾಘ್ರಾತೋ ವಾ ಯನ್ನ ಜಾಯೇತ ತಾದೃಶೋವೀಹಾಂ ಕುರ್ಮಹೇ | 14 ಕಿಮಪಿ ವಸ್ತು ಸ್ವಭಾವತೋ ನಾಶುಚಿ ಭವತೀತ್ಯಹಂ ಜಾನೇ ತಥಾ ಪ್ರಭುನಾ ಯೇಶುಖ್ರೀಷ್ಟೇನಾಪಿ ನಿಶ್ಚಿತಂ ಜಾನೇ, ಕಿನ್ನು ಯೋ ಜನೋ ಯದ್ ದ್ರವ್ಯಮ್ ಅಪವಿತ್ರಂ ಜಾನೀತೇ ತಸ್ಯ ಕೃತೇ ತದ್ ಅಪವಿತ್ರಮ್ ಆಸೀ | 15 ಅತಏವ ತವ ಭಕ್ತ್ಯದ್ರವ್ಯೇಣ ತವ ಭ್ರಾತಾ ಶೋಕಾನ್ವಿತೋ ಭವತಿ ತರ್ಹಿ ತ್ವಂ ಭ್ರಾತರಂ ಪ್ರತಿ ಪ್ರೇಮ್ನಾ ನಾಚರಸಿ | ಖ್ರೀಷ್ಣೋ ಯಸ್ಯ ಕೃತೇ ಸ್ವಪ್ರಾಣಾನ್ ವ್ಯಯಿತವಾನ್ ತ್ವಂ ನಿಜೇನ ಭಕ್ತ್ಯದ್ರವ್ಯೇಣ ತಂ ನ ನಾಶಯ | 16 ಅಪರಂ ಯುಷ್ಮಾಕಮ್ ಉತ್ರಮಂ ಕರ್ಮ್ ನಿಶ್ಚಿತಂ ನ ಭವತು | 17 ಭಕ್ತ್ಯಂ ಪೇಯಞ್ಚೇಶ್ವರಾಜ್ಯಸ್ಯ ಸಾರೋ ನಹಿ, ಕಿನ್ನು ಪುಣ್ಯಂ ಶಾನ್ತಿಶ್ಚ ಪವಿತ್ರೇಣಾತ್ಮನಾ ಜಾತ ಅನನ್ತಶ್ಚ | 18 ಏತೈ ಯೋ ಜನಃ ಖ್ರೀಷ್ಣಂ ಸೇವತೇ, ಸ ಏವೇಶ್ವರಸ್ಯ ತುಷ್ಠಿಕರೋ ಮನುಷ್ಯೈಶ್ಚ ಸುಖ್ಯತಃ | 19 ಅತಏವ ಯೇನಾಸ್ಮಾಕಂ ಸರ್ವೇಷಾಂ ಪರಸ್ಪರಮ್ ಏಕೈಕಂ ನಿಷ್ಠಾ ಚ ಜಾಯತೇ ತದೇವಾಸ್ಮಾಭಿ ಯುತಿತವ್ಯಂ | 20 ಭಕ್ತಾರ್ಥಮ್ ಈಶ್ವರಸ್ಯ ಕರ್ಮಣೋ ಹಾನಿಂ ಮಾ ಜನಯತ; ಸರ್ವಂ ವಸ್ತು ಪವಿತ್ರಮಿತಿ ಸತ್ಯಂ ತಥಾಪಿ ಯೋ ಜನೋ ಯದ್ ಭುಕ್ತಾ ವಿಘ್ನಂ ಲಭತೇ ತದರ್ಥಂ ತದ್ ಭದ್ರಂ ನಹಿ | 21 ತವ ಮಾಂಸಭಕ್ತಣಸುರಾಪಾನಾದಿಭಿಃ ಕ್ರಿಯಾಭಿ ಯದಿ ತವ ಭ್ರಾತುಃ ಪಾದಸ್ಥಲನಂ ವಿಘ್ನೋ ವಾ ಚಾಞ್ಞಲ್ಯಂ ವಾ ಜಾಯತೇ ತರ್ಹಿ ತದ್ಯೋಜನಪಾನಯೋಸ್ಥಾಗೋ ಭದ್ರಃ | 22 ಯದಿ ತವ ಪ್ರತ್ಯಯಸ್ಥಿಷ್ಯತಿ ತರ್ಹಿಶ್ವರಸ್ಯ ಗೋಚರೇ ಸ್ನಾನ್ತರೇ ತಂ ಗೋಪಯ; ಯೋ ಜನಃ ಸ್ವಮತೇನ ಸ್ವಂ ದೋಷಿಣಂ ನ ಕರೋತಿ ಸ ಏವ ಧನ್ಯಃ | 23 ಕಿನ್ನು ಯಃ ಕಶ್ಚಿತ್ ಸಂಶಯ್ಯ ಭುಜ್ಞೋಽರ್ಥಾತ್ ನ ಪ್ರತೀತ್ಯ ಭುಜ್ಞೋ, ಸ ಏವಾವಶ್ಯಂ ದಕ್ಷಾಹೋ ಭವಿಷ್ಯತಿ, ಯತೋ ಯತ್ ಪ್ರತ್ಯಯಜಂ ನಹಿ ತದೇವ ಪಾಪಮಯಂ ಭವತಿ |

15 ಬಲವದ್ಧಿರಸ್ಮಾಭಿ ರ್ದುರ್ಬಲಾನಾಂ ದೌರ್ಬಲ್ಯಂ ಸೋಢವ್ಯಂ ನ ಚ ಸ್ವೇಷಾಮ್ ಇಷ್ಟಾಚಾರ ಆಚರಿತವ್ಯಃ | 2 ಅಸ್ಮಾಕಮ್ ಏಕೈಕೋ ಜನಃ ಸ್ವಸಮೀಪವಾಸಿನೋ ಹಿತಾರ್ಥಂ ನಿಷ್ಕಾರ್ಥಶ್ಚ ತಸ್ಯೈವೇಷ್ಟಾಚಾರಮ್ ಆಚರತು | 3 ಯತಃ ಖ್ರೀಷ್ಣೋಽಪಿ ನಿಜೇಷ್ಟಾಚಾರಂ ನಾಚರಿತವಾನ್, ಯಥಾ ಲಿಖಿತಮ್ ಆಸೀ, ತ್ವನ್ನಿನ್ನಕಗಣಸ್ಯೈವ ನಿನ್ದಾಭಿ ನಿರ್ದಿತೋಽಸ್ಮಹಂ | 4 ಅಪರಶ್ಚ ವಯಂ ಯತ್ ಸಹಿಷ್ಣುತಾಸಾನ್ವನಯೋ ಜನಕೇನ ಶಾಸ್ತ್ರೇಣ ಪ್ರತ್ಯಾಶಾಂ ಲಭೇಮಹಿ ತನ್ನಿಮಿತ್ತಂ ಪೂರ್ವಕಾಲೇ ಲಿಖಿತಾನಿ ಸರ್ವವಚನಾನ್ಯಸ್ಮಾಕಮ್ ಉಪದೇಶಾರ್ಥಮೇವ ಲಿಖಿರೇ | 5 ಸಹಿಷ್ಣುತಾಸಾನ್ವನಯೋರಾಕರೋ ಯ ಈಶ್ವರಃ ಸ ಏವಂ ಕರೋತು ಯತ್ ಪ್ರಭು ಯೇಶುಖ್ರೀಷ್ಣ ಇವ ಯುಷ್ಮಾಕಮ್ ಏಕಜನೋಽನ್ಯಜನೇನ ಸಾರ್ಧಂ ಮನಸ ಏಕಮ್ ಆಚರೇತ್; 6

ಯೂಯುಞ್ ಸರ್ವ ಏಕಚಿತ್ತಾ ಭೂತ್ವಾ ಮುಖ್ಯಕೇನೇವಾಸ್ಮತ್ಪ್ರಭುಯೀಶುಖ್ರೀಷ್ಟಸ್ಯ ಪಿತುರೀಶ್ವರಸ್ಯ ಗುಣಾನ್ ಕೀರ್ತಯೇತ | 7
ಅಪರಮ್ ಈಶ್ವರಸ್ಯ ಮಹಿಮ್ನಃ ಪ್ರಕಾಶಾರ್ಥಂ ಖ್ರೀಷ್ಟೋ ಯಥಾ ಯುಷ್ಮಾನ್ ಪ್ರತ್ಯಗ್ಮಹಾತ್ ತಥಾ ಯುಷ್ಮಾಕಮಪ್ಯೇಕೋ
ಜನೋಽನ್ಯಜನಂ ಪ್ರತಿಗ್ಮಹಾತು | 8 ಯಥಾ ಲಿಖಿತಮ್ ಆಸ್ತೇ, ಅತೋಽಹಂ ಸಮ್ಮುಖೇ ತಿಷ್ಠನ್ ಭಿನ್ನದೇಶನಿವಾಸಿನಾಂ |
ಸ್ತುವಂಸ್ತಾಂ ಪರಿಗಾಸ್ತಾಮಿ ತವ ನಾಮ್ನಿ ಪರೇಶ್ವರ | | 9 ತಸ್ಯ ದಯಾಲುತ್ತಾಚ್ಚ ಭಿನ್ನಜಾತೀಯಾ ಯದ್ ಈಶ್ವರಸ್ಯ ಗುಣಾನ್
ಕೀರ್ತಯೇಯುಸ್ತದರ್ಥಂ ಯೀಶುಃ ಖ್ರೀಷ್ಟಸ್ಯ ಕ್ಷೇದನಿಯಮಸ್ಯ ನಿಘೋಽಭವದ್ ಇತ್ಯಹಂ ವದಾಮಿ | ಯಥಾ ಲಿಖಿತಮ್
ಆಸ್ತೇ, ಅತೋಽಹಂ ಸಮ್ಮುಖೇ ತಿಷ್ಠನ್ ಭಿನ್ನದೇಶನಿವಾಸಿನಾಂ | ಸ್ತುವಂಸ್ತಾಂ ಪರಿಗಾಸ್ತಾಮಿ ತವ ನಾಮ್ನಿ ಪರೇಶ್ವರ | | 10
ಅಪರಮಪಿ ಲಿಖಿತಮ್ ಆಸ್ತೇ, ಹೇ ಅನ್ಯಜಾತಯೋ ಯೂಯಂ ಸಮಂ ನನ್ದತ ತಜ್ಜನ್ಯಃ | 11 ಪುನಶ್ಚ ಲಿಖಿತಮ್ ಆಸ್ತೇ, ಹೇ
ಸರ್ವದೇಶಿನೋ ಯೂಯಂ ಧನ್ಯಂ ಬ್ರೂತ ಪರೇಶ್ವರಂ | ಹೇ ತದೀಯನರಾ ಯೂಯಂ ಕುರುದ್ಧಂ ತತ್ಪ್ರಶಂಸನಂ | | 12 ಅಪರ
ಯೀಶಾಯಿಯೋಽಪಿ ಲೀಲೇಖ, ಯೀಶಯಸ್ಯ ತು ಯತ್ ಮೂಲಂ ತತ್ ಪ್ರಕಾಶಿಷ್ಯತೇ ತದಾ | ಸರ್ವಜಾತೀಯನ್ಯಾಞ್ಚ ಶಾಸಕಃ
ಸಮುದೇಷ್ಯತಿ | ತತ್ರಾನ್ಯದೇಶಿಲೋಕ್ಯೈಶ್ಚ ಪ್ರತ್ಯಾಶಾ ಪ್ರಕರಿಸ್ಯತೇ | | 13 ಅತಏವ ಯೂಯಂ ಪವಿತ್ರಸ್ಯಾತ್ಮನಃ ಪ್ರಭಾವಾದ್
ಯತ್ ಸಮ್ಪೂರ್ಣಾಂ ಪ್ರತ್ಯಾಶಾಂ ಲಪ್ಸ್ಯದ್ಧೇ ತದರ್ಥಂ ತತ್ಪ್ರತ್ಯಾಶಾಜನಕ ಈಶ್ವರಃ ಪ್ರತ್ಯಯೇನ ಯುಷ್ಮಾನ್ ಶಾನ್ತಾನನ್ಯಾಭ್ಯಾಂ
ಸಮ್ಪೂರ್ಣಾನ್ ಕರೋತು | 14 ಹೇ ಭ್ರಾತರೋ ಯೂಯಂ ಸದ್ಭಾವಯುಕ್ತಾಃ ಸರ್ವಪ್ರಕಾರೇಣ ಜ್ಞಾನೇನ ಚ ಸಮ್ಪೂರ್ಣಾಃ
ಪರಸ್ಪರೋಪದೇಶೇ ಚ ತಪ್ತರಾ ಇತ್ಯಹಂ ನಿಶ್ಚಿತಂ ಜಾನಾಮಿ, 15 ತಥಾಪ್ಯಹಂ ಯತ್ ಪ್ರಗಲ್ಬತರೋ ಭವನ್ ಯುಷ್ಮಾನ್
ಪ್ರಬೋಧಯಾಮಿ ತಸ್ಯೈಕಂ ಕಾರಣಮಿದಂ | 16 ಭಿನ್ನಜಾತೀಯಾಃ ಪವಿತ್ರೇಣಾತ್ಮನಾ ಪಾವಿತನ್ಯೈವೇದ್ಯರೂಪಾ ಭೂತ್ವಾ ಯದ್
ಗ್ರಾಹ್ಯಾ ಭವೇಯುಸ್ಸನ್ನಿಮಿತ್ತಮಹಮ್ ಈಶ್ವರಸ್ಯ ಸುಸಂವಾದಂ ಪ್ರಚಾರಯಿತುಂ ಭಿನ್ನಜಾತೀಯಾನಾಂ ಮಧ್ಯೇ ಯೀಶುಖ್ರೀಷ್ಟಸ್ಯ
ಸೇವಕತ್ವಂ ದಾನಂ ಈಶ್ವರಾತ್ ಲಭ್ಯವಾನಸ್ಮಿ | 17 ಈಶ್ವರಂ ಪ್ರತಿ ಯೀಶುಖ್ರೀಷ್ಟೇನ ಮಮ ಶ್ಲಾಘಾಕರಣಸ್ಯ ಕಾರಣಮ್ ಆಸ್ತೇ |
18 ಭಿನ್ನದೇಶಿನ ಆಜ್ಞಾಗಾಢಿಣಃ ಕರ್ತುಂ ಖ್ರೀಷ್ಟೋ ವಾಕ್ಯೇನ ಕ್ರಿಯಯಾ ಚ, ಅಶ್ಚರ್ಯ್ಯಲಕ್ಷಣೈಶ್ಚಿತ್ತಕ್ರಿಯಾಭಿಃ ಪವಿತ್ರಸ್ಯಾತ್ಮನಃ
ಪ್ರಭಾವೇನ ಚ ಯಾನಿ ಕರ್ಮಾಣಿ ಮಯಾ ಸಾಧಿತವಾನ್, 19 ಕೇವಲಂ ತಾನ್ಯೇವ ವಿನಾನ್ಯಸ್ಯ ಕಸ್ಯಚಿತ್ ಕರ್ಮಣೋ ವರ್ಣನಾಂ
ಕರ್ತುಂ ಪ್ರಗಲ್ಬೋ ನ ಭವಾಮಿ | ತಸ್ಮಾತ್ ಆ ಯಿರೂಶಾಲಮ ಇಲ್ಲೂರಿಕಂ ಯಾವತ್ ಸರ್ವತ್ರ ಖ್ರೀಷ್ಟಸ್ಯ ಸುಸಂವಾದಂ
ಪ್ರಾಚಾರಯಂ | 20 ಅನ್ಯೇನ ನಿಚಿತಾಯಾಂ ಭಿತ್ತಾವಹಂ ಯನ್ನ ನಿಚಿನೋಮಿ ತನ್ನಿಮಿತ್ತಂ ಯತ್ರ ಯತ್ರ ಸ್ಥಾನೇ ಖ್ರೀಷ್ಟಸ್ಯ ನಾಮ
ಕದಾಪಿ ಕೇನಾಪಿ ನ ಜ್ಞಾಪಿತಂ ತತ್ರ ತತ್ರ ಸುಸಂವಾದಂ ಪ್ರಚಾರಯಿತುಮ್ ಅಹಂ ಯತೇ | 21 ಯಾದೃಶಂ ಲಿಖಿತಮ್ ಆಸ್ತೇ,
ಯೈ ವಾರ್ತಾ ತಸ್ಯ ನ ಪ್ರಾಪ್ತಾ ದರ್ಶನಂ ತೈಸ್ತು ಲಪ್ಸ್ಯತೇ | ಯೈಶ್ಚ ನೈವ ಶ್ರುತಂ ಕಿಞ್ಚಿತ್ ಬೋದ್ಧಂ ಶಕ್ತ್ವನ್ವಿ ತೇ ಜನಾಃ | | 22
ತಸ್ಮಾದ್ ಯುಷ್ಮತ್ಪ್ರಮೀಪಗಮನಾದ್ ಅಹಂ ಮುಹುರ್ಮುಹು ನಿವಾರಿತೋಽಭವಂ | 23 ಕಿನ್ವಿದಾನೀಮ್ ಅತ್ರ ಪ್ರದೇಶೇಷು
ಮಯಾ ನ ಗತಂ ಸ್ಥಾನಂ ಕಿಮಪಿ ನಾವಶಿಷ್ಯತೇ ಯುಷ್ಮತ್ಪ್ರಮೀಪಂ ಗನ್ತುಂ ಬಹುವತ್ಸರಾನಾರಭ್ಯ ಮಾಮಕೀನಾಕಾಜ್ಞಾ ಚ
ವಿದ್ಯತ ಇತಿ ಹೇತೋಃ | 24 ಸ್ಥಾನಿಯಾದೇಶಗಮನಕಾಲೇಽಹಂ ಯುಷ್ಮನ್ನದ್ಯೇನ ಗಚ್ಛನ್ ಯುಷ್ಮಾನ್ ಆಲೋಕಿಷ್ಯೇ, ತತಃ
ಪರಂ ಯುಷ್ಮತ್ಪ್ರಮಾಷಣೇನ ತ್ಯಜ್ಜಿಂ ಪರಿಲಭ್ಯ ತದ್ದೇಶಗಮನಾರ್ಥಂ ಯುಷ್ಮಾಭಿ ವಿಪರ್ಜಯಿಷ್ಯೇ, ಈದೃಶೀ ಮದೀಯಾ
ಪ್ರತ್ಯಾಶಾ ವಿದ್ಯತೇ | 25 ಕಿನ್ವು ಸಾಮ್ಪ್ರತಂ ಪವಿತ್ರಲೋಕಾನಾಂ ಸೇವನಾಯ ಯಿರೂಶಾಲಮ್ಗರಂ ವ್ರಜಾಮಿ | 26 ಯತೋ
ಯಿರೂಶಾಲಮಸ್ತಪವಿತ್ರಲೋಕಾನಾಂ ಮಧ್ಯೇ ಯೇ ದರಿದ್ರಾ ಅರ್ಥವಿಶ್ರಾಣನೇನ ತಾನುಪಕರ್ತುಂ ಮಾಕಿದನಿಯಾದೇಶೀಯಾ
ಆಖಾಯಾದೇಶೀಯಾಶ್ಚ ಲೋಕಾ ಐಚ್ಛನ್ | 27 ಏಷಾ ತೇಷಾಂ ಸದಿಚ್ಛಾ ಯತಸ್ತೇ ತೇಷಾಮ್ ಋಣಿನಃ ಸನ್ನಿ ಯತೋ
ಹೇತೋ ಭಿನ್ನಜಾತೀಯಾ ಯೇಷಾಂ ಪರಮಾರ್ಥಸ್ಯಾಂತಿನೋ ಜಾತಾ ಐಹಿಕವಿಷಯೇ ತೇಷಾಮಪಕಾರಸ್ಯಃ ಕರ್ತವ್ಯಃ |
28 ಅತೋ ಮಯಾ ತತ್ ಕರ್ಮ ಸಾಧಯಿತ್ವಾ ತಸ್ಮಿನ್ ಫಲೇ ತೇಭ್ಯಃ ಸಮರ್ಪಿತೇ ಯುಷ್ಮನ್ನದ್ಯೇನ ಸ್ಥಾನಿಯಾದೇಶೋ
ಗಮಿಷ್ಯತೇ | 29 ಯುಷ್ಮತ್ಪ್ರಮೀಪೇ ಮಮಾಗಮನಸಮಯೇ ಖ್ರೀಷ್ಟಸ್ಯ ಸುಸಂವಾದಸ್ಯ ಪೂರ್ಣವರೇಣ ಸಮ್ಪ್ರಲಿತಃ ಸನ್
ಅಹಮ್ ಆಗಮಿಷ್ಯಾಮಿ ಇತಿ ಮಯಾ ಜ್ಞಾಯತೇ | 30 ಹೇ ಭ್ರಾತೃಗಣ ಪ್ರಬೋ ಯೀಶುಖ್ರೀಷ್ಟಸ್ಯ ನಾಮ್ನಾ ಪವಿತ್ರಸ್ಯಾತ್ಮನಃ
ಪ್ರೇಮ್ನಾ ಚ ವಿನಯೇಽಹಂ | 31 ಯಿಹೂದಾದೇಶಸ್ಥಾನಾಮ್ ಅವಿಶ್ವಾಸಿಲೋಕಾನಾಂ ಕರೇಭ್ಯೋ ಯದಹಂ ರಕ್ಷಾಂ ಲಭೀಯ
ಮದೀಯೈತೇನ ಸೇವನಕರ್ಮಣಾ ಚ ಯದ್ ಯಿರೂಶಾಲಮಸ್ಥಾಃ ಪವಿತ್ರಲೋಕಾಸ್ತುಷ್ಯೇಯುಃ, 32 ತದರ್ಥಂ ಯೂಯಂ
ಮತ್ಕೃತ ಈಶ್ವರಾಯ ಪ್ರಾರ್ಥಯಮಾಣಾ ಯತದ್ಧಂ ತೇನಾಹಮ್ ಈಶ್ವರೇಚ್ಛಯಾ ಸಾನನ್ದಂ ಯುಷ್ಮತ್ಪ್ರಮೀಪಂ ಗತ್ವಾ
ಯುಷ್ಮಾಭಿಃ ಸಹಿತಃ ಪ್ರಾಣಾನ್ ಆಪ್ಯಾಯಿತುಂ ಪಾರಯಿಷ್ಯಾಮಿ | 33 ಶಾನ್ವಿದಾಯಕ ಈಶ್ವರೋ ಯುಷ್ಮಾಕಂ ಸರ್ವೇಷಾಂ ಸಜ್ಜೇ
ಭೂಯಾತ್ | ಇತಿ |

16

ಕಿಂಕ್ರಿಯಾನಗರಿಯಧರ್ಮಸಮಾಜಸ್ಯ ಪರಿಚಾರಿಕಾ ಯಾ ಷೈಬೀನಾಮಿಕಾಸ್ಮಾಕಂ ಧರ್ಮಭಗಿನೀ ತಸ್ಯಾ ಕೃತೇಽಹಂ

ಯುಷ್ಮಾನ್ ನಿವೇದಯಾಮಿ, 2 ಯೂಯಂ ತಾಂ ಪ್ರಭುಮಾಶ್ರಿತಾಂ ವಿಜ್ಞಾಯ ತಸ್ಯಾ ಅತಿಧ್ಯಂ ಪವಿತ್ರಲೋಕಾರ್ಹಂ ಕುರುದ್ಧಂ, ಯುಷ್ಮತ್ಪ್ರಸ್ತಸ್ಯಾ ಯ ಉಪಕಾರೋ ಭವಿತುಂ ಶಕ್ನೋತಿ ತಂ ಕುರುದ್ಧಂ, ಯಸ್ಮಾತ್ ತಯಾ ಬಹೂನಾಂ ಮಮ ಚೋಪಕಾರಃ ಕೃತಃ | 3 ಅಪರಂಶ್ಚ ಖ್ರೀಷ್ಣಸ್ಯ ಯೀಶೋಃ ಕರ್ಮಣಿ ಮಮ ಸಹಕಾರಿಣೌ ಮಮ ಪ್ರಾಣರಕ್ಷಾರ್ಥಂ ಸ್ವಪ್ರಾಣಾನ್ ಪಣೀಕೃತವನ್ತೌ ಯೌ ಪ್ರಿಷ್ಠಿಲ್ಲಾಕ್ರೀೌ ತೌ ಮಮ ನಮಸ್ಕಾರಂ ಜ್ಞಾಪಯದ್ಧಂ | 4 ತಾಭ್ಯಾಮ್ ಉಪಕಾರಾಪ್ತಿಃ ಕೇವಲಂ ಮಯಾ ಸ್ವೀಕರ್ತವ್ಯೇತಿ ನಹಿ ಭಿನ್ನದೇಶೀಯೈಃ ಸರ್ವಧರ್ಮಸಮಾಜೈರಪಿ | 5 ಅಪರಂಶ್ಚ ತಯೋ ಗೃಹೇ ಸ್ಥಿತಾನ್ ಧರ್ಮಸಮಾಜಲೋಕಾನ್ ಮಮ ನಮಸ್ಕಾರಂ ಜ್ಞಾಪಯದ್ಧಂ | ತದ್ಧತ್ ಅಶಿಯಾದೇಶೇ ಖ್ರೀಷ್ಣಸ್ಯ ಪಕ್ಷೇ ಪ್ರಥಮಜಾತಫಲಸ್ವರೂಪೋ ಯ ಇವೇನಿತನಾಮಾ ಮಮ ಪ್ರಿಯಬನ್ದುಸ್ಯಮಪಿ ಮಮ ನಮಸ್ಕಾರಂ ಜ್ಞಾಪಯದ್ಧಂ | 6 ಅಪರಂ ಬಹುಶ್ರಮೇಣಾಸ್ಮಾನ್ ಅಸೇವತ ಯಾ ಮರಿಯಮ್ ತಾಮಪಿ ನಮಸ್ಕಾರಂ ಜ್ಞಾಪಯದ್ಧಂ | 7 ಅಪರಂಶ್ಚ ಪ್ರೇರಿತೇಷು ಖ್ಯಾತಕೀರ್ತಿ ಮದಗ್ರೇ ಖ್ರೀಷ್ಣಶ್ರಿತೌ ಮಮ ಸ್ವಜಾತೀಯೌ ಸಹಬನ್ದಿನೌ ಚ ಯಾವಾನ್ವನೀಕಯೂನಿಯೌ ತೌ ಮಮ ನಮಸ್ಕಾರಂ ಜ್ಞಾಪಯದ್ಧಂ | 8 ತಥಾ ಪ್ರಭೌ ಮತ್ಪ್ರಿಯತಮಮ್ ಆಪ್ಪಿಯಮಪಿ ಮಮ ನಮಸ್ಕಾರಂ ಜ್ಞಾಪಯದ್ಧಂ | 9 ಅಪರಂ ಖ್ರೀಷ್ಣಸೇವಾಯಾಂ ಮಮ ಸಹಕಾರಿಣಮ್ ಊರ್ಬ್ವಾಣಂ ಮಮ ಪ್ರಿಯತಮಂ ಸ್ವಾಖುಷ್ಯ ಮಮ ನಮಸ್ಕಾರಂ ಜ್ಞಾಪಯದ್ಧಂ | 10 ಅಪರಂ ಖ್ರೀಷ್ಣೇನ ಪರೀಕ್ಷಿತಮ್ ಅಪಿಲ್ಲಿಂ ಮಮ ನಮಸ್ಕಾರಂ ವದತ, ಅರಿಷ್ವಬೂಲಸ್ಯ ಪರಿಜನಾಂಶ್ಚ ಮಮ ನಮಸ್ಕಾರಂ ಜ್ಞಾಪಯದ್ಧಂ | 11 ಅಪರಂ ಮಮ ಜ್ಞಾತಿಂ ಹೇರೋದಿಯೋನಂ ಮಮ ನಮಸ್ಕಾರಂ ವದತ, ತಥಾ ನಾಕಿಸಸ್ಯ ಪರಿವಾರಾಣಾಂ ಮದ್ಯೇ ಯೇ ಪ್ರಭುಮಾಶ್ರಿತಾಸ್ಮಾನ್ ಮಮ ನಮಸ್ಕಾರಂ ವದತ | 12 ಅಪರಂ ಪ್ರಭೋಃ ಸೇವಾಯಾಂ ಪರಿಶ್ರಮಕಾರಿಣೌ ತ್ರುಫೇನಾತ್ಪ್ರೋಷೇ ಮಮ ನಮಸ್ಕಾರಂ ವದತ, ತಥಾ ಪ್ರಭೋಃ ಸೇವಾಯಾಮ್ ಅತ್ಯಂತಂ ಪರಿಶ್ರಮಕಾರಿಣೀ ಯಾ ಪ್ರಿಯಾ ಪರ್ಷಿಸ್ತಾಂ ನಮಸ್ಕಾರಂ ಜ್ಞಾಪಯದ್ಧಂ | 13 ಅಪರಂ ಪ್ರಭೋರಭಿರುಚಿತಂ ರೂಫಂ ಮಮ ಧರ್ಮಮಾತಾ ಯಾ ತಸ್ಯ ಮಾತಾ ತಾಮಪಿ ನಮಸ್ಕಾರಂ ವದತ | 14 ಅಪರಮ್ ಅಸುಂಕೃತಂ ಫ್ಲಿಗೋನಂ ಹರ್ಮ್ಯಂ ಪಾತ್ರಬಂ ಹರ್ಮ್ಯಮ್ ಏತೇಷಾಂ ಸಜ್ಜಿಭ್ರಾತ್ಯುಗಣಶ್ಚ ನಮಸ್ಕಾರಂ ಜ್ಞಾಪಯದ್ಧಂ | 15 ಅಪರಂ ಫಿಲಲಗೋ ಯೂಲಿಯಾ ನೀರಿಯಸ್ತಸ್ಯ ಭಗಿನ್ಯುಲಮ್ನಾ ಚೈತಾನ್ ಏತೈಃ ಸಾರ್ಧಂ ಯಾವನ್ತಃ ಪವಿತ್ರಲೋಕಾ ಅಸತೇ ತಾನಪಿ ನಮಸ್ಕಾರಂ ಜ್ಞಾಪಯದ್ಧಂ | 16 ಯೂಯಂ ಪರಸ್ಪರಂ ಪವಿತ್ರಚುಮ್ನೇನ ನಮಸ್ಕುರುದ್ಧಂ | ಖ್ರೀಷ್ಣಸ್ಯ ಧರ್ಮಸಮಾಜಗಣೋ ಯುಷ್ಮಾನ್ ನಮಸ್ಕುರುತೇ | 17 ಹೇ ಭ್ರಾತರೋ ಯುಷ್ಮಾನ್ ವಿನಯೇಽಹಂ ಯುಷ್ಮಾಭಿ ಯಾ ಶಿಕ್ಷಾ ಲಬ್ಧಾ ತಾಮ್ ಅತಿಕ್ರಮ್ಯ ಯೇ ವಿಚ್ಛೇದಾನ್ ವಿಘ್ನಾಂಶ್ಚ ಕುರ್ವನ್ತಿ ತಾನ್ ನಿಶ್ಚಿಂತತ ತೇಷಾಂ ಸಜ್ಞಂ ವರ್ಜಯತ ಚ | 18 ಯತಸ್ತಾದ್ಯಶಾ ಲೋಕಾ ಅಸ್ಮಾಕಂ ಪ್ರಭೋ ಯೀಶುಖ್ರೀಷ್ಣಸ್ಯ ದಾಸಾ ಇತಿ ನಹಿ ಕಿನ್ತು ಸ್ತೋದರಸ್ಮೈವ ದಾಸಾಃ; ಅಪರಂ ಪ್ರಣಯವಚನೈ ಮಧುರವಾಕ್ಯೈಶ್ಚ ಸರಲಲೋಕಾನಾಂ ಮನಾಂಸಿ ಮೋಹಯನ್ತಿ | 19 ಯುಷ್ಮಾಕಮ್ ಅಜ್ಞಾಗ್ರಾಹಿತ್ವಂ ಸರ್ವತ್ರ ಸರ್ವೈರ್ ಜ್ಞಾತಂ ತತೋಽಹಂ ಯುಷ್ಮಾಸು ಸಾನನ್ದೋಽಭವಂ ತಥಾಪಿ ಯೂಯಂ ಯತ್ ಸತ್ಕಾನೇನ ಜ್ಞಾನಿನಃ ಕುಜ್ಞಾನೇ ಚಾತತ್ಪರಾ ಭವೇತೇತಿ ಮಮಾಭಿಲಾಷಃ | 20 ಅಧಿಕನ್ನು ಶಾನಿದಾಯಕ ಈಶ್ವರಃ ಶೈತಾನಮ್ ಅವಿಲಮ್ಬಂ ಯುಷ್ಮಾಕಂ ಪದಾನಾಮ್ ಅಧೋ ಮದ್ವಿಷ್ಯತಿ | ಅಸ್ಮಾಕಂ ಪ್ರಭು ಯೀಶುಖ್ರೀಷ್ಣೋ ಯುಷ್ಮಾಸು ಪ್ರಸಾದಂ ಕ್ರಿಯಾತ್ | ಇತಿ | 21 ಮಮ ಸಹಕಾರೀ ತೀಮಥಿಯೋ ಮಮ ಜ್ಞಾತಯೋ ಲೂಕಿಯೋ ಯಾಸೋನ್ ಸೋಸಿಪಾತ್ರಶ್ಲೇಮೇ ಯುಷ್ಮಾನ್ ನಮಸ್ಕುರ್ವನ್ತೇ | 22 ಅಪರಮ್ ಏತತ್ಪ್ರಲೇಖಕಸ್ತತ್ರಿಯನಾಮಾಹಮಪಿ ಪ್ರಭೋ ನಾರಮ್ನಾ ಯುಷ್ಮಾನ್ ನಮಸ್ಕರೋಮಿ | 23 ತಥಾ ಕೃತ್ಸಧರ್ಮಸಮಾಜಸ್ಯ ಮಮ ಚಾತಿಥ್ಯಕಾರೀ ಗಾಯೋ ಯುಷ್ಮಾನ್ ನಮಸ್ಕರೋತಿ | ಅಪರಮ್ ಏತನ್ನಗರಸ್ಯ ಧನರಕ್ಷಕ ಇರಾಸ್ಯಃ ಕ್ಷಾರ್ತನಾಮಕಶ್ಚೈಕೋ ಭ್ರಾತಾ ತಾಮಪಿ ಯುಷ್ಮಾನ್ ನಮಸ್ಕುರುತಃ | 24 ಅಸ್ಮಾಕಂ ಪ್ರಭು ಯೀಶುಖ್ರೀಷ್ಣಾ ಯುಷ್ಮಾಸು ಸರ್ವೇಷು ಪ್ರಸಾದಂ ಕ್ರಿಯಾತ್ | ಇತಿ | 25 ಪೂರ್ವಕಾಲಿಕಯುಗೇಷು ಪ್ರಚ್ಛನ್ನಾ ಯಾ ಮನ್ತ್ರಣಾಧುನಾ ಪ್ರಕಾಶಿತಾ ಭೂತ್ವಾ ಭವಿಷ್ಯದ್ವಾದಿಲಿಖಿತಗನ್ತಗುಣಸ್ಯ ಪ್ರಮಾಣಾದ್ ವಿಶ್ವಾಸೇನ ಗ್ರಹಣಾರ್ಥಂ ಸದಾತನಸ್ಯೇಶ್ವರಸ್ಯಾಜ್ಞಯಾ ಸರ್ವದೇಶೀಯಲೋಕಾನ್ ಜ್ಞಾಪ್ಯತೇ, (aiōnios g166) 26 ತಸ್ಯಾ ಮನ್ತ್ರಣಾಯಾ ಜ್ಞಾನಂ ಲಬ್ಧ್ವಾ ಮಯಾ ಯಃ ಸುಸಂವಾದೋ ಯೀಶುಖ್ರೀಷ್ಣಮಧಿ ಪ್ರಚಾರ್ಯತೇ, ತದನುಸಾರಾನ್ ಯುಷ್ಮಾನ್ ಧರ್ಮೇ ಸುಸ್ಥಿರಾನ್ ಕರ್ತುಂ ಸಮರ್ಥೋ ಯೋಽದ್ವೀತಿಯಃ (aiōnios g166) 27 ಸರ್ವಜ್ಞ ಈಶ್ವರಸ್ಯ ಧನ್ಯವಾದೋ ಯೀಶುಖ್ರೀಷ್ಣೇನ ಸನ್ತತಂ ಭೂಯಾತ್ | ಇತಿ | (aiōn g165)

೧ ಕರಿನ್ನಿನಃ

1 ಯಾವನು ಪವಿತ್ರಾ ಲೋಕಾಃ ಸ್ವೇಷಾಮ್ ಅಸ್ಮಾಕಂ ವಸತಿಸ್ಥಾನೇಷ್ವಸ್ಮಾಕಂ ಪ್ರಭೋ ಯೀಶೋಃ ಖ್ರೀಷ್ಣಸ್ಯ ನಾಮ್ನಾ ಪ್ರಾರ್ಥಯಂತೇ ತೈಃ ಸಹಾಹೂತಾನಾಂ ಖ್ರೀಷ್ಣೇನ ಯೀಶುನಾ ಪವಿತ್ರೀಕೃತಾನಾಂ ಲೋಕಾನಾಂ ಯು ಈಶ್ವರೀಯಧರ್ಮಸಮಾಜಃ ಕರಿನ್ನನಗರೇ ವಿದ್ಯತೇ 2 ತಂ ಪ್ರತೀಶ್ವರಸ್ಯೇಚ್ಚಯಾಹೂತೋ ಯೀಶುಖ್ರೀಷ್ಣಸ್ಯ ಪ್ರೇರಿತಃ ಪೌಲಃ ಸೋಸ್ಥಿನಿನಾಮಾ ಭ್ರಾತಾ ಚ ಪತ್ರಂ ಲಿಖತಿ | 3 ಅಸ್ಮಾಕಂ ಪಿತೃಶ್ವರೇಣ ಪ್ರಭುನಾ ಯೀಶುಖ್ರೀಷ್ಣೇನ ಚ ಪ್ರಸಾದಃ ಶಾನ್ತಿಶ್ಚ ಯುಷ್ಮಭ್ಯಂ ದೀಯತಾಂ | 4 ಈಶ್ವರೋ ಯೀಶುಖ್ರೀಷ್ಣೇನ ಯುಷ್ಮಾನ್ ಪ್ರತಿ ಪ್ರಸಾದಂ ಪ್ರಕಾಶಿತವಾನ್, ತಸ್ಮಾದಹಂ ಯುಷ್ಮನ್ನಿಮಿತ್ತಂ ಸರ್ವದಾ ಮದೀಯೇಶ್ವರಂ ಧನ್ಯಂ ವದಾಮಿ | 5 ಖ್ರೀಷ್ಣಸಮ್ಪನ್ದೀಯಂ ಸಾಕ್ಷ್ಯಂ ಯುಷ್ಮಾಕಂ ಮಧ್ಯೇ ಯೇನ ಪ್ರಕಾರೇಣ ಸಪ್ರಮಾಣಮ್ ಅಭವತ್ 6 ತೇನ ಯೂಯಂ ಖ್ರೀಷ್ಮಾತ್ ಸರ್ವವಿಧವಕ್ತೃತಾಜ್ಞಾನಾದೀನಿ ಸರ್ವಧನಾನಿ ಲಬ್ಧವನ್ | 7 ತತೋಽಸ್ಮತ್ಪ್ರಭೋ ಯೀಶುಖ್ರೀಷ್ಣಸ್ಯ ಪುನರಾಗಮನಂ ಪ್ರತೀಕ್ಷಮಾಣಾನಾಂ ಯುಷ್ಮಾಕಂ ಕಸ್ಯಾಪಿ ವರಸ್ಯಾಭಾವೋ ನ ಭವತಿ | 8 ಅಪರಮ್ ಅಸ್ಮಾಕಂ ಪ್ರಭೋ ಯೀಶುಖ್ರೀಷ್ಣಸ್ಯ ದಿವಸೇ ಯೂಯಂ ಯನ್ನಿದೋಷಾ ಭವೇತ ತದರ್ಥಂ ಸಏವ ಯಾವದನ್ತಂ ಯುಷ್ಮಾನ್ ಸುಸ್ಥಿರಾನ್ ಕರಿಷ್ಯತಿ | 9 ಯ ಈಶ್ವರಃ ಸ್ವಪುತ್ರಸ್ಯಾಸ್ಮತ್ಪ್ರಭೋ ಯೀಶುಖ್ರೀಷ್ಣಸ್ಯಾಂತಿನಃ ಕರ್ತುಂ ಯುಷ್ಮಾನ್ ಆಹೂತವಾನ್ ಸ ವಿಶ್ವಸನೀಯಃ | 10 ಹೇ ಭ್ರಾತರಃ, ಅಸ್ಮಾಕಂ ಪ್ರಭುಯೀಶುಖ್ರೀಷ್ಣಸ್ಯ ನಾಮ್ನಾ ಯುಷ್ಮಾನ್ ವಿನಯೇಹಂ ಸರ್ವೈ ಯುಷ್ಮಾಭಿರೇಕರೂಪಾಣಿ ವಾಕ್ಯಾನಿ ಕಥ್ಯಂತಾಂ ಯುಷ್ಮನ್ಮಧ್ಯೇ ಭಿನ್ನಸಂಜ್ಞಾತಾ ನ ಭವಂತು ಮನೋವಿಚಾರಯೋರೈಕೈಕೇನ ಯುಷ್ಮಾಕಂ ಸಿದ್ಧತ್ವಂ ಭವತು | 11 ಹೇ ಮಮ ಭ್ರಾತರೋ ಯುಷ್ಮನ್ಮಧ್ಯೇ ವಿವಾದಾ ಜಾತಾ ಇತಿ ವಾರ್ತಾಮಹಂ ಕ್ರೋಧ್ಯಾಃ ಪರಿಜನ್ಯೈರ್ಜ್ಞಾಪಿತಃ | 12 ಮಮಾಭಿಪ್ರೇತಮಿದಂ ಯುಷ್ಮಾಕಂ ಕಶ್ಚಿತ್ ಕಶ್ಚಿದ್ ವದತಿ ಪೌಲಸ್ಯ ಶಿಷ್ಯೋಽಹಮ್ ಆಪಲ್ಲೋಃ ಶಿಷ್ಯೋಽಹಂ ಕೈಘಾಃ ಶಿಷ್ಯೋಽಹಂ ಖ್ರೀಷ್ಣಸ್ಯ ಶಿಷ್ಯೋಽಹಮಿತಿ ಚ | 13 ಖ್ರೀಷ್ಣಸ್ಯ ಕಿಂ ವಿಭೇದಃ ಕೃತಃ? ಪೌಲಃ ಕಿಂ ಯುಷ್ಮತ್ಕೃತೇ ಕೃಶೇ ಹತಃ? ಪೌಲಸ್ಯ ನಾಮ್ನಾ ವಾ ಯೂಯಂ ಕಿಂ ಮಜ್ಜಿತಾಃ? 14 ಕಿಷ್ಕುಗಾಯೌ ವಿನಾ ಯುಷ್ಮಾಕಂ ಮಧ್ಯೇಽನ್ಯಃ ಕೋಽಪಿ ಮಯಾ ನ ಮಜ್ಜಿತ ಇತಿ ಹೇತೋರಹಮ್ ಈಶ್ವರಂ ಧನ್ಯಂ ವದಾಮಿ | 15 ಏತೇನ ಮಮ ನಾಮ್ನಾ ಮಾನವಾ ಮಯಾ ಮಜ್ಜಿತಾ ಇತಿ ವಕ್ತುಂ ಕೇನಾಪಿ ನ ಶಕ್ಯತೇ | 16 ಅಪರಂ ಸ್ಥಿಫಾನಸ್ಯ ಪರಿಜನಾ ಮಯಾ ಮಜ್ಜಿತಾಸ್ತದನ್ಯಃ ಕಶ್ಚಿದ್ ಯನ್ಮಯಾ ಮಜ್ಜಿತಸ್ತದಹಂ ನ ವೇದ್ಮಿ | 17 ಖ್ರೀಷ್ಣೇನಾಹಂ ಮಜ್ಜನಾರ್ಥಂ ನ ಪ್ರೇರಿತಃ ಕಿನ್ನು ಸುಸಂವಾದಸ್ಯ ಪ್ರಚಾರಾರ್ಥಮೇವ; ಸೋಽಪಿ ವಾಕ್ಯಟುತಯಾ ಮಯಾ ನ ಪ್ರಚಾರಿತವ್ಯಃ, ಯತಸ್ತಥಾ ಪ್ರಚಾರಿತೇ ಖ್ರೀಷ್ಣಸ್ಯ ಕೃಶೇ ಮೃತ್ಯುಃ ಫಲಹೀನೋ ಭವಿಷ್ಯತಿ | 18 ಯತೋ ಹೇತೋ ಯೇ ವಿನಶ್ಯಂತಿ ತೇ ತಾಂ ಕೃಶಸ್ಯ ವಾರ್ತಾಂ ಪ್ರಲಾಪಮಿವ ಮನ್ಯಂತೇ ಕಿಂ ಪರಿತ್ರಾಣಂ ಲಭಮಾನೇಷ್ವಸ್ಮಾಸು ಸಾ ಈಶ್ವರೀಯಶಕ್ತಿಸ್ವರೂಪಾ | 19 ತಸ್ಮಾದಿತ್ಥಂ ಲಿಖಿತಮಾಸ್ತೇ, ಜ್ಞಾನವಶಾನ್ತು ಯತ್ ಜ್ಞಾನಂ ತನ್ಮಯಾ ನಾಶಯಿಷ್ಯತೇ | ವಿಲೋಪಯಿಷ್ಯತೇ ತದ್ವದ್ ಬುದ್ಧಿ ಬರ್ಹಿದ್ವಿತಾಂ ಮಯಾ | | 20 ಜ್ಞಾನೀ ಕುತ್ರ? ಶಾಸ್ತ್ರೀ ವಾ ಕುತ್ರ? ಇಹಲೋಕಸ್ಯ ವಿಚಾರತತ್ಪರೋ ವಾ ಕುತ್ರ? ಇಹಲೋಕಸ್ಯ ಜ್ಞಾನಂ ಕಿಮೇಶ್ವರೇಣ ಮೋಹೀಕೃತಂ ನಹಿ? (ai0n 9165) 21 ಈಶ್ವರಸ್ಯ ಜ್ಞಾನಾದ್ ಇಹಲೋಕಸ್ಯ ಮಾನವಾಃ ಸ್ವಜ್ಞಾನೇನೇಶ್ವರಸ್ಯ ತತ್ತ್ವಬೋಧಂ ನ ಪ್ರಾಪ್ತವನ್ತಸ್ಮಾದ್ ಈಶ್ವರಃ ಪ್ರಚಾರರೂಪಿಣಾ ಪ್ರಲಾಪೇನ ವಿಶ್ವಾಸಿನಃ ಪರಿತ್ರಾತುಂ ರೋಚಿತವಾನ್ | 22 ಯಿಹೂದೀಯಲೋಕಾ ಲಕ್ಷಣಾನಿ ದಿದ್ಯಕ್ಷಂತಿ ಭಿನ್ನದೇಶೀಯಲೋಕಾಸ್ತು ವಿದ್ಯಾಂ ಮ್ಯಗಯಂತೇ, 23 ವಯಂ ಕೃಶೇ ಹತಂ ಖ್ರೀಷ್ಣಂ ಪ್ರಚಾರಯಾಮಃ | ತಸ್ಯ ಪ್ರಚಾರೋ ಯಿಹೂದೀಯೈರ್ವಿಘ್ನ ಇವ ಭಿನ್ನದೇಶೀಯೈಶ್ಚ ಪ್ರಲಾಪ ಇವ ಮನ್ಯತೇ, 24 ಕಿನ್ನು ಯಿಹೂದೀಯಾನಾಂ ಭಿನ್ನದೇಶೀಯಾನಾಂ ಮಧ್ಯೇ ಯೇ ಆಹೂತಾಸ್ತೇಷು ಸ ಖ್ರೀಷ್ಣ ಈಶ್ವರೀಯಶಕ್ತಿರಿವೇಶ್ವರೀಯಜ್ಞಾನಮಿವ ಚ ಪ್ರಕಾಶತೇ | 25 ಯತ ಈಶ್ವರೇ ಯಃ ಪ್ರಲಾಪ ಆರೋಪ್ಯತೇ ಸ ಮಾನವಾತಿರಿಕ್ತಂ ಜ್ಞಾನಮೇವ ಯಚ್ಚ ದೌರ್ಬಲ್ಯಮ್ ಈಶ್ವರ ಆರೋಪ್ಯತೇ ತತ್ ಮಾನವಾತಿರಿಕ್ತಂ ಬಲಮೇವ | 26 ಹೇ ಭ್ರಾತರಃ, ಆಹೂತಯುಷ್ಮದ್ಗಣೋ ಯುಷ್ಮಾಭಿರಾಲೋಕೃತಾಂ ತನ್ಮಧ್ಯೇ ಸಾಂಸಾರಿಕಜ್ಞಾನೇನ ಜ್ಞಾನವನ್ತಃ ಪರಾಕ್ರಮಿಣೋ ವಾ ಕುಲೇನಾ ವಾ ಬಹವೋ ನ ವಿದ್ಯಂತೇ | 27 ಯತ ಈಶ್ವರೋ ಜ್ಞಾನವತಸ್ತಪಯಿತುಂ ಮೂರ್ಖಲೋಕಾನ್ ರೋಚಿತವಾನ್ ಬಲಾನಿ ಚ ತ್ರಪಯಿತುಮ್ ಈಶ್ವರೋ ದುರ್ಬಲಾನ್ ರೋಚಿತವಾನ್ | 28 ತಥಾ ವರ್ತಮಾನಲೋಕಾನ್ ಸಂಸ್ಥಿತಿಭ್ರಷ್ಟಾನ್ ಕರ್ತುಮ್ ಈಶ್ವರೋ ಜಗತೋಽಪಕೃಷ್ಣಾನ್ ಹೇಯಾನ್ ಅವರ್ತಮಾನಾಂಶ್ಚಾಭಿರೋಚಿತವಾನ್ | 29 ತತ ಈಶ್ವರಸ್ಯ ಸಾಕ್ಷಾತ್ ಕೇನಾಪ್ಯಾತ್ಮಶೃಙ್ಖಲಾ ನ ಕರ್ತವ್ಯಾ | 30 ಯೂಯಂ ತಸ್ಮಾತ್ ಖ್ರೀಷ್ಣೇ ಯೀಶೌ ಸಂಸ್ಥಿತಂ ಪ್ರಾಪ್ತವನ್ತಃ ಸ

ಈಶ್ವರಾದ್ ಯುಷ್ಮಾಕಂ ಜ್ಞಾನಂ ಪುಣ್ಯಂ ಪವಿತ್ರತ್ವಂ ಮುಕ್ತಿಶ್ಚ ಜಾತಾ | 31 ಅತಏವ ಯದ್ವದ್ ಲಿಖಿತಮಾಸ್ಮೇ ತದ್ವತ್, ಯಃ ಕಶ್ಚಿತ್ ಶ್ಲಾಘಮಾನಃ ಸ್ಯಾತ್ ಶ್ಲಾಘತಾಂ ಪ್ರಭುನಾ ಸ ಹಿ |

2 ಹೇ ಭ್ರಾತರೋ ಯುಷ್ಮತ್ಪ್ರಮೇಷೇ ಮಮಾಗಮನಕಾಲೇಽಹಂ ವಕ್ಯತಾಯಾ ವಿದ್ಯಾಯಾ ವಾ ನೈಪುಣ್ಯೇನೇಶ್ವರಸ್ಯ ಸಾಕ್ಷ್ಯಂ ಪ್ರಚಾರಿತವಾನ್ ತನ್ನಹಿ; 2 ಯತೋ ಯೀಶುಖ್ರೀಷ್ಟಂ ತಸ್ಯ ಕುಶಲೇ ಹತತ್ವಜ್ಞ ವಿನಾ ನಾನ್ಯತ್ ಕಿಮಪಿ ಯುಷ್ಮನ್ನದ್ಯೇ ಜ್ಞಾಪಯಿತುಂ ವಿಹಿತಂ ಬುದ್ಧವಾನ್ | 3 ಅಪರಂಭಾಶ್ಚೀವ ದೌರ್ಬಲ್ಯಭೀತಿಕಮ್ಪಯುಕ್ತೋ ಯುಷ್ಮಾಭಿಃ ಸಾರ್ಧಮಾಸಂ | 4 ಅಪರಂ ಯುಷ್ಮಾಕಂ ವಿಶ್ವಾಸೋ ಯತ್ ಮಾನುಷಿಕಜ್ಞಾನಸ್ಯ ಫಲಂ ನ ಭವೇತ್ ಕಿನ್ವೀಶ್ವರೀಯಶಕ್ತೇಃ ಫಲಂ ಭವೇತ್, 5 ತದರ್ಥಂ ಮಮ ವಕ್ಯತಾ ಮದೀಯಪ್ರಚಾರಶ್ಚ ಮಾನುಷಿಕಜ್ಞಾನಸ್ಯ ಮಧುರವಾಕ್ಯಸಮ್ಪಲಿತೌ ನಾಸ್ತಾಂ ಕಿನ್ವಾತ್ವನಃ ಶಕ್ತೇಶ್ಚ ಪ್ರಮಾಣಯುಕ್ತಾವಾಸ್ತಾಂ | 6 ವಯಂ ಜ್ಞಾನಂ ಭಾಷಾಮಹೇ ತಚ್ಚ ಸಿದ್ಧಲೋಕೈರ್ ಭಾಫನಮಿವ ಮನ್ಯತೇ, ತದಿಹಲೋಕಸ್ಯ ಜ್ಞಾನಂ ನಹಿ, ಇಹಲೋಕಸ್ಯ ನಶ್ಚರಾಣಾಮ್ ಅಧಿಪತೀನಾಂ ವಾ ಜ್ಞಾನಂ ನಹಿ; (aiṛṇ g165) 7 ಕಿನ್ವು ಕಾಲಾವಸ್ಥಾಯಾಃ ಪೂರ್ವಸ್ಮಾದ್ ಯತ್ ಜ್ಞಾನಮ್ ಅಸ್ಮಾಕಂ ವಿಭವಾರ್ಥಮ್ ಈಶ್ವರೇಣ ನಿಶ್ಚಿತ ಪ್ರಚ್ಛನ್ನಂ ತನ್ನಿಗೂಢಮ್ ಈಶ್ವರೀಯಜ್ಞಾನಂ ಪ್ರಭಾಷಾಮಹೇ | (aiṛṇ g165) 8 ಇಹಲೋಕಸ್ಯಾಧಿಪತೀನಾಂ ಕೇನಾಪಿ ತತ್ ಜ್ಞಾನಂ ನ ಲಬ್ಧಂ, ಲಬ್ಧೇ ಸತಿ ತೇ ಪ್ರಭಾವವಿಶಿಷ್ಟಂ ಪ್ರಭುಂ ಕುಶಲೇ ನಾಹನಿಷ್ಯನ್ | (aiṛṇ g165) 9 ತದ್ವಲ್ಲಿಖಿತಮಾಸ್ಮೇ, ನೇಶ್ರೇಣ ಕ್ಯಾಪಿ ನೋ ದೃಷ್ಟಂ ಕರ್ಣೇನಾಪಿ ಚ ನ ಶ್ರುತಂ | ಮನೋಮಧ್ಯೇ ತು ಕಸ್ಯಾಪಿ ನ ಪ್ರವಿಷ್ಟಂ ಕದಾಪಿ ಯತ್ | ಈಶ್ವರೇ ಪ್ರೀಯಮಾಣಾನಾಂ ಕೃತೇ ತತ್ ತೇ ನ ಸಂಭಿತಂ | 10 ಅಪರಮೀಶ್ವರಃ ಸ್ವಾತ್ಮನಾ ತದಸ್ಮಾಕಂ ಸಾಕ್ಷಾತ್ ಪ್ರಾಕಾಶಯತ್; ಯತ ಆತ್ಮಾ ಸರ್ವಮೇವಾನುಸನ್ನತೇ ತೇನ ಚೇಶ್ವರಸ್ಯ ಮರ್ಮತತ್ತ್ವಮಪಿ ಬುದ್ಧತೇ | 11 ಮನುಜಸ್ಯಾನ್ಯಃಸ್ಥಮಾತ್ಮಾನಂ ವಿನಾ ಕೇನ ಮನುಜೇನ ತಸ್ಯ ಮನುಜಸ್ಯ ತತ್ತ್ವಂ ಬುದ್ಧತೇ? ತದ್ವದೀಶ್ವರಸ್ಯಾತ್ಮಾನಂ ವಿನಾ ಕೇನಾಪೀಶ್ವರಸ್ಯ ತತ್ತ್ವಂ ನ ಬುದ್ಧತೇ | 12 ವಯಂ ಇಹಲೋಕಸ್ಯಾತ್ಮಾನಂ ಲಬ್ಧವನ್ನಸ್ತನ್ನಹಿ ಕಿನ್ವೀಶ್ವರಸ್ಯೈವಾತ್ಮಾನಂ ಲಬ್ಧವನ್ಯಃ, ತತೋ ಹೇತೋರೀಶ್ವರೇಣ ಸ್ಪಷ್ಟಸಾದಾದ್ ಅಸ್ಯಭ್ಯಂ ಯದ್ ಯದ್ ದತ್ತಂ ತತ್ಪೂರ್ವಮ್ ಅಸ್ಮಾಭಿರ್ ಭಾಫತುಂ ಶಕ್ಯತೇ | 13 ತಚ್ಚಾಸ್ಮಾಭಿರ್ ಮಾರ್ಗಮಾನುಷಿಕಜ್ಞಾನಸ್ಯ ವಾಕ್ಯಾನಿ ಶಿಕ್ಷಿತಾ ಕಥ್ಯತ ಇತಿ ನಹಿ ಕಿನ್ವಾತ್ವತೋ ವಾಕ್ಯಾನಿ ಶಿಕ್ಷಿತಾತ್ಮಿಕೈರ್ ವಾಕ್ಯೈರಾತ್ಮಿಕಂ ಭಾವಂ ಪ್ರಕಾಶಯದ್ವಿಃ ಕಥ್ಯತೇ | 14 ಪ್ರಾಣೇ ಮನುಷ್ಯ ಈಶ್ವರೀಯಾತ್ಮನಃ ಶಿಕ್ಷಾಂ ನ ಗೃಹ್ಯಾತಿ ಯತ ಆತ್ಮಿಕವಿಚಾರೇಣ ಸಾ ವಿಚಾರ್ಯೇತಿ ಹೇತೋಃ ಸ ತಾಂ ಪ್ರಲಾಪಮಿವ ಮನ್ಯತೇ ಬೋದ್ಯಜ್ಞ ನ ಶಕ್ನೋತಿ | 15 ಆತ್ಮಿಕೋ ಮಾನವಃ ಸರ್ವಾಣಿ ವಿಚಾರಯತಿ ಕಿನ್ವು ಸ್ವಯಂ ಕೇನಾಪಿ ನ ವಿಚಾರ್ಯತೇ | 16 ಯತ ಈಶ್ವರಸ್ಯ ಮನೋ ಜ್ಞಾತ್ವಾ ತಮುಪದೇಷ್ಟುಂ ಕಃ ಶಕ್ನೋತಿ? ಕಿನ್ವು ಖ್ರೀಷ್ಟಸ್ಯ ಮನೋಽಸ್ಮಾಭಿರ್ ಲಬ್ಧಂ |

3 ಹೇ ಭ್ರಾತರಃ, ಅಹಮಾತ್ಮಿಕೈರಿವ ಯುಷ್ಮಾಭಿಃ ಸಮಂ ಸಮ್ಪಾಷಿತುಂ ನಾಶಕ್ಯವಂ ಕಿನ್ವು ಶಾರೀರಿಕಾಚಾರಿಭಿಃ ಖ್ರೀಷ್ಟಧರ್ಮೈಃ ಶಿಶುತುಲ್ಯೈಶ್ಚ ಜನ್ಮೈರಿವ ಯುಷ್ಮಾಭಿಃ ಸಹ ಸಮಭಾಷೇ | 2 ಯುಷ್ಮಾನ್ ಕರಿನಭಕ್ತಂ ನ ಭೋಜಯನ್ ದುಗ್ಧಮ್ ಅಪಾಯಯಂ ಯತೋ ಯೂಯಂ ಭಕ್ತಂ ಗ್ರಹೀತುಂ ತದಾ ನಾಶಕ್ಯತ ಇದಾನೀಮಪಿ ನ ಶಕ್ಯಥ, ಯತೋ ಹೇತೋರಧುನಾಪಿ ಶಾರೀರಿಕಾಚಾರಿಣ ಆದ್ಯೇ | 3 ಯುಷ್ಮನ್ನದ್ಯೇ ಮಾತ್ಸರ್ಯವಿವಾದಭೇದಾ ಭವನ್ವಿ ತತಃ ಕಿಂ ಶಾರೀರಿಕಾಚಾರಿಣೋ ನಾದ್ಯೇ ಮಾನುಷಿಕಮಾರ್ಗೇಣ ಚ ನ ಚರಥ? 4 ಪೌಲಸ್ತ್ಯಾಹಮಿತ್ಯಾಪಲ್ಲೋರಹಮಿತಿ ವಾ ಯದ್ವಾಕ್ಯಂ ಯುಷ್ಮಾಕಂ ಕೈಶ್ಚಿತ್ ಕೈಶ್ಚಿತ್ ಕಥ್ಯತೇ ತಸ್ಮಾದ್ ಯೂಯಂ ಶಾರೀರಿಕಾಚಾರಿಣ ನ ಭವಥ? 5 ಪೌಲಃ ಕಃ? ಆಪಲ್ಲೋರ್ ವಾ ಕಃ? ತೌ ಪರಿಚಾರಕಮಾತ್ರೌ ತಯೋರೇಕೈಕಸ್ಮೈ ಚ ಪ್ರಭು ಯಾರ್ಯದೃಕ್ ಫಲಮದದಾತ್ ತದ್ವತ್ ತಯೋರ್ದ್ವಾರಾ ಯೂಯಂ ವಿಶ್ವಾಸಿನೋ ಜಾತಾಃ | 6 ಅಹಂ ರೋಪಿತವಾನ್ ಆಪಲ್ಲೋಶ್ಚ ನಿಷಿಕ್ತವಾನ್ ಈಶ್ವರಶ್ಚಾವರ್ಧಯತ್ | 7 ಅತೋ ರೋಪಯಿತ್ಯಸೇಕ್ತಾರಾವಸಾರೌ ವರ್ಧಯಿತೇಶ್ವರ ಏವ ಸಾರಃ | 8 ರೋಪಯಿತ್ಯಸೇಕ್ತಾರೌ ಚ ಸಮೌ ತಯೋರೇಕೈಕಶ್ಚ ಸ್ವಶ್ವಯೋಗ್ಯಂ ಸ್ವವೇತನಂ ಲಪ್ಸ್ಯತೇ | 9 ಅವಾಮೀಶ್ವರೇಣ ಸಹ ಕರ್ಮಕಾರಿಣೌ, ಈಶ್ವರಸ್ಯ ಯತ್ ಕ್ಷೇತ್ರಮ್ ಈಶ್ವರಸ್ಯ ಯಾ ನಿರ್ಮಿತಿಃ ಸಾ ಯೂಯಮೇವ | 10 ಈಶ್ವರಸ್ಯ ಪ್ರಸಾದಾತ್ ಮಯಾ ಯತ್ ಪದಂ ಲಬ್ಧಂ ತಸ್ಮಾತ್ ಜ್ಞಾನಿನಾ ಗೃಹಕಾರಿಣೇವ ಮಯಾ ಭಿತ್ತಿಮೂಲಂ ಸ್ಥಾಪಿತಂ ತದಪರಿ ಚಾನ್ಯೇನ ನಿಚೀಯತೇ | ಕಿನ್ವು ಯೇನ ಯನ್ನಿಚೀಯತೇ ತತ್ ತೇನ ವಿವಿಚ್ಯತಾಂ | 11 ಯತೋ ಯೀಶುಖ್ರೀಷ್ಟರೂಪಂ ಯದ್ ಭಿತ್ತಿಮೂಲಂ ಸ್ಥಾಪಿತಂ ತದನ್ಯತ್ ಕಿಮಪಿ ಭಿತ್ತಿಮೂಲಂ ಸ್ಥಾಪಯಿತುಂ ಕೇನಾಪಿ ನ ಶಕ್ಯತೇ | 12 ಏತದ್ಭಿತ್ತಿಮೂಲಸ್ಯೋಪರಿ ಯದಿ ಕೇಚಿತ್ ಸ್ಪರ್ಶರೂಪಮಣಿಕಾಷ್ಯತ್ಪ್ರಾಣನಲಾನ್ ನಿಚಿನ್ನನ್ತಿ, 13 ತಹ್ಯೇಕೈಕಸ್ಯ ಕರ್ಮ ಪ್ರಕಾಶಿಷ್ಯತೇ ಯತಃ ಸ ದಿವಸಸ್ತತ್ ಪ್ರಕಾಶಯಿಷ್ಯತಿ | ಯತೋ ಹತೋಸ್ತನ ದಿವಸೇನ ವಹ್ನಿಮಯೇನೋದೇತವ್ಯಂ ತತ ಏಕೈಕಸ್ಯ ಕರ್ಮ ಕೀದೃಶಮೇತಸ್ಯ

ಪರೀಕ್ಷಾ ಬಹಿಷ್ಕಾರ ಭವಿಷ್ಯತಿ | 14 ಯಸ್ಯ ನಿಚಯನರೂಪಂ ಕರ್ಮ್ಯ ಸ್ಥಾಪ್ನು ಭವಿಷ್ಯತಿ ಸ ವೇತನಂ ಲಪ್ಸ್ಯತೇ | 15 ಯಸ್ಯ ಚ ಕರ್ಮ್ಯ ಧಶ್ವತೇ ತಸ್ಯ ಕ್ಷತಿ ಭವಿಷ್ಯತಿ ಕಿನ್ನು ವಹ್ನೇ ನಿರ್ಗತಜನ ಇವ ಸ ಸ್ವಯಂ ಪರಿತ್ರಾಣಂ ಪ್ರಾಪ್ಸ್ಯತಿ | 16 ಯೂಯಮ್ ಈಶ್ವರಸ್ಯ ಮನ್ನಿದಂ ಯುಷ್ಮನ್ಮದ್ಯೇ ಚೇಶ್ವರಸ್ಯಾತ್ಮಾ ನಿವಸತೀತಿ ಕಿಂ ನ ಜಾನೀಧ? 17 ಈಶ್ವರಸ್ಯ ಮನ್ನಿದಂ ಯೇನ ವಿನಾಶ್ಯತೇ ಸೋಽಪೀಶ್ವರೇಣ ವಿನಾಶಯಿಷ್ಯತೇ ಯತ ಈಶ್ವರಸ್ಯ ಮನ್ನಿದಂ ಪವಿತ್ರಮೇವ ಯೂಯಂ ತು ತನ್ಮನ್ನಿರಮ್ ಆದ್ಧೇ | 18 ಕೋಪಿ ಸ್ತಂ ನ ವಜ್ಜಯತಾಂ | ಯುಷ್ಮಾಕಂ ಕಶ್ಚನ ಚೇದಿಹಲೋಕಸ್ಯ ಜ್ಞಾನೇನ ಜ್ಞಾನವಾನಹಮಿತಿ ಬುದ್ಧತೇ ತರ್ಹಿ ಸ ಯತ್ ಜ್ಞಾನೀ ಭವೇತ್ ತದರ್ಥಂ ಮೂಢೋ ಭವತು | (aiṅ g165) 19 ಯಸ್ಮಾದಿಹಲೋಕಸ್ಯ ಜ್ಞಾನಮ್ ಈಶ್ವರಸ್ಯ ಸಾಕ್ಷಾತ್ ಮೂಢತ್ವಮೇವ | ಏತಸ್ಮಿನ್ ಲಿಖಿತಮಪ್ಯಾಸ್ಮೇ, ತೀಕ್ಷ್ಣಾ ಯಾ ಜ್ಞಾನಿನಾಂ ಬುದ್ಧಿಸ್ತಯಾ ತಾನ್ ಧರತೀಶ್ವರಃ | 20 ಪುನಶ್ಚ | ಜ್ಞಾನಿನಾಂ ಕಲ್ಪನಾ ವೇತ್ತಿ ಪರಮೇಶೋ ನಿರರ್ಥಕಾಃ | 21 ಅತಃವ ಕೋಽಪಿ ಮನುಜೈರಾತ್ಮಾನಂ ನ ಶ್ಲಾಘತಾಂ ಯತಃ ಸರ್ವಾಣಿ ಯುಷ್ಮಾಕಮೇವ, 22 ಪೌಲ ವಾ ಆಪಲ್ಲೋ ವಾ ಕೈಫಾ ವಾ ಜಗದ್ ವಾ ಜೀವನಂ ವಾ ಮರಣಂ ವಾ ವರ್ತಮಾನಂ ವಾ ಭವಿಷ್ಯದ್ವಾ ಸರ್ವಾಣ್ಯೇವ ಯುಷ್ಮಾಕಂ, 23 ಯೂಯಂಚ ಖ್ರೀಷ್ಯಸ್ಯ, ಖ್ರೀಷ್ಯಶ್ಚೇಶ್ವರಸ್ಯ |

4 ಲೋಕಾ ಅಸ್ಮಾನ್ ಖ್ರೀಷ್ಯಸ್ಯ ಪರಿಚಾರಕಾನ್ ಈಶ್ವರಸ್ಯ ನಿಗೂಠವಾಕ್ಯಧನಸ್ಯಾದ್ಯಕ್ಷಾಂಶ್ಚ ಮನ್ಯಂತಾಂ | 2 ಕಿಂಚ ಧನಾದ್ಯಕ್ಷೇಣ ವಿಶ್ವಸನೀಯೇನ ಭವಿತವ್ಯಮೇತದೇವ ಲೋಕೈ ಯಾರ್ಯಚ್ಯತೇ | 3 ಅತೋ ವಿಚಾರಯದ್ಧಿ ಯುಷ್ಮಾಭಿರನ್ಯೈಃ ಕೈಶ್ಚಿನ್ ಮನುಜೈ ವಾ ಮಮ ಪರೀಕ್ಷಣಂ ಮಯಾತೀವ ಲಭಃ ಮನ್ಯತೇ ಽಹಮಪ್ಯಾತ್ಮಾನಂ ನ ವಿಚಾರಯಾಮಿ | 4 ಮಯಾ ಕಿಮಪ್ಯಪರಾದ್ಧಮಿತ್ಯಹಂ ನ ವೇದ್ಮಿ ಕಿನ್ವೇತೇನ ಮಮ ನಿರಪರಾಧತ್ವಂ ನ ನಿಶ್ಚೀಯತೇ ಪ್ರಭುರೇವ ಮಮ ವಿಚಾರಯಿತಾಸ್ಮಿ | 5 ಅತ ಉಪಯುಕ್ತಸಮಯಾತ್ ಪೂರ್ವಮ್ ಅರ್ಥತಃ ಪ್ರಭೋರಾಗಮನಾತ್ ಪೂರ್ವಂ ಯುಷ್ಮಾಭಿ ವಿಚಾರೋ ನ ಕ್ರಿಯತಾಂ | ಪ್ರಭುರಾಗತ್ಯ ತಿಮಿರೇಣ ಪ್ರಚ್ಛನ್ನಾನಿ ಸರ್ವಾಣಿ ದೀಪಯಿಷ್ಯತಿ ಮನಸಾಂ ಮನ್ತ್ರಣಾಶ್ಚ ಪ್ರಕಾಶಯಿಷ್ಯತಿ ತಸ್ಮಿನ್ ಸಮಯ ಈಶ್ವರಾದ್ ಏಕೈಕಸ್ಯ ಪ್ರಶಂಸಾ ಭವಿಷ್ಯತಿ | 6 ಹೇ ಭ್ರಾತರಃ ಸರ್ವಾಣ್ಯೇತಾನಿ ಮಯಾತ್ಮಾನಮ್ ಅಪಲ್ಲವಇಲ್ಲೇದ್ವಿಶ್ಯ ಕಥಿತಾನಿ ತಸ್ಮೈತತ್ ಕಾರಣಂ ಯುಯಂ ಯಥಾ ಶಾಸ್ತ್ರೀಯವಿಧಿಮತಿಕ್ರಮ್ಯ ಮಾನವಮ್ ಅತೀವ ನಾದರಿಷ್ಯದ್ಯ ಈತ್ಯಚ್ಚೈಕೇನ ವೈಪರೀತ್ಯಾದ್ ಅಪರೇಣ ನ ಶ್ಲಾಘಿಷ್ಯದ್ಯ ಏತಾದೃಶೀಂ ಶಿಕ್ಷಾಮಾವಯೋರ್ಯುಷ್ಮಾನ್ತಾತ್ ಲಪ್ಸ್ಯದ್ಧೇ | 7 ಅಪರಾತ್ ಕಸ್ತ್ವಾಂ ವಿಶೇಷಯತಿ? ತುಭ್ಯಂ ಯನ್ ದತ್ತ ತಾದೃಶಂ ಕಿಂ ಧಾರಯಸಿ? ಅದತ್ತೇನೇವ ದತ್ತೇನ ವಸ್ತುನಾ ಕುತಃ ಶ್ಲಾಘಸೇ? 8 ಇದಾನೀಮೇವ ಯೂಯಂ ಕಿಂ ತ್ವಪ್ಯಾ ಲಬ್ಧಧನಾ ವಾ? ಅಸ್ಯಾಸ್ಯವಿದ್ಯಮಾನೇಷು ಯೂಯಂ ಕಿಂ ರಾಜತ್ವಪದಂ ಪ್ರಾಪ್ಯಾಃ? ಯುಷ್ಮಾಕಂ ರಾಜತ್ವಂ ಮಯಾಭಿಲಷಿತಂ ಯತಸ್ತೇನ ಯುಷ್ಮಾಭಿಃ ಸಹ ವಯಮಪಿ ರಾಜ್ಯಾಂಶಿನೋ ಭವಿಷ್ಯಾಮಃ | 9 ಪ್ರೇರಿತಾ ವಯಂ ಶೇಷಾ ಹನ್ತವ್ಯಾಶ್ಚೇಶ್ವರೇಣ ನಿರರ್ತಿತಾಃ | ಯತೋ ವಯಂ ಸರ್ವಲೋಕಾನಾಮ್ ಅರ್ಥತಃ ಸ್ವರ್ಗೀಯದೂತಾನಾಂ ಮಾನವಾನಾಞ್ಚ ಕೌತುಕಾಸ್ಪದಾನಿ ಜಾತಾಃ | 10 ಖ್ರೀಷ್ಯಸ್ಯ ಕೃತೇ ವಯಂ ಮೂಢಾಃ ಕಿನ್ನು ಯೂಯಂ ಖ್ರೀಷ್ಯೇನ ಜ್ಞಾನಿನಃ, ವಯಂ ದುರ್ಬಲಾ ಯೂಯಂಚ ಸಬಲಾಃ, ಯೂಯಂ ಸಮ್ಮಾನಿತಾ ವಯಂಚ್ಚಾಪಮಾನಿತಾಃ | 11 ವಯಮದ್ಯಾಪಿ ಕ್ಷುಧಾರ್ತಾಸ್ತುಷ್ಮಾರ್ತಾ ವಸ್ತ್ರಹೀನಾಸ್ತಾಡಿತಿ ಆಶ್ರಮರಹಿತಾಶ್ಚ ಸನ್ತಃ | 12 ಕರ್ಮ್ಯಣಿ ಸ್ವಕರಾನ್ ವ್ಯಾಪಾರಯನ್ತಶ್ಚ ದುಃಖೈಃ ಕಾಲಂ ಯಾಪಯಾಮಃ | ಗರ್ಹಿತ್ಯರಿಸ್ಮಾಭಿರಾಶೀ ಕಥ್ಯತೇ ದೂರೀಕೃತ್ಯೇ ಸಹ್ಯತೇ ನಿನ್ದಿತ್ಯೇ ಪ್ರಸಾದ್ಯತೇ | 13 ವಯಮದ್ಯಾಪಿ ಜಗತಃ ಸಮ್ಮಾರ್ಜನೀಯೋಗ್ಯಾ ಅವಕರಾ ಇವ ಸರ್ವೈ ಮರ್ನಾಮಹೇ | 14 ಯುಷ್ಮಾನ್ ತ್ರಪಯಿತುಮಹಮೇತಾನಿ ಲಿಖಾಮೀತಿ ನಕಿಂ ಕಿನ್ನು ಪ್ರಿಯಾತ್ಮಜಾನಿವ ಯುಷ್ಮಾನ್ ಪ್ರಬೋಧಯಾಮಿ | 15 ಯತಃ ಖ್ರೀಷ್ಯಧರ್ಮೈ ಯದ್ಯಪಿ ಯುಷ್ಮಾಕಂ ದಶಸಹಸ್ರಾಣಿ ವಿನೇತಾರೋ ಭವನ್ತಿ ತಥಾಪಿ ಬಹವೋ ಜನಕಾ ನ ಭವನ್ತಿ ಯತೋಽಹಮೇವ ಸುಸಂವಾದೇನ ಯೀಶುಖ್ರೀಷ್ಯೇ ಯುಷ್ಮಾನ್ ಅಜನಯಂ | 16 ಅತೋ ಯುಷ್ಮಾನ್ ವಿನಯೇಽಹಂ ಯೂಯಂ ಮದನುಗಾಮಿನೋ ಭವತ | 17 ಇತ್ಯರ್ಥಂ ಸರ್ವೇಽಷು ಧರ್ಮಸಮಾಜೇಷು ಸರ್ವತ್ರ ಖ್ರೀಷ್ಯಧರ್ಮಯೋಗ್ಯಾ ಯೇ ವಿಧಯೋ ಮಯೋಪದಿಶ್ಯನ್ತೇ ತಾನ್ ಯೋ ಯುಷ್ಮಾನ್ ಸ್ಮಾರಯಿಷ್ಯತೈವಮ್ನೂತಂ ಪ್ರಭೋಃ ಕೃತೇ ಪ್ರಿಯಂ ವಿಶ್ವಾಸಿನಂಚ ಮದೀಯತನಯಂ ತೀಮಧಿಯಂ ಯುಷ್ಮಾಕಂ ಸಮೀಪಂ ಪ್ರೇಷಿತವಾನಹಂ | 18 ಅಪರಮಹಂ ಯುಷ್ಮಾಕಂ ಸಮೀಪಂ ನ ಗಮಿಷ್ಯಾಮೀತಿ ಬುದ್ಧ್ವಾ ಯುಷ್ಮಾಕಂ ಕಿಯನ್ತೋ ಲೋಕಾ ಗರ್ವನ್ತಿ | 19 ಕಿನ್ನು ಯದಿ ಪ್ರಭೇರಿಚ್ಛಾ ಭವತಿ ತರ್ಹ್ಯಹಮವಿಲಮ್ಬಂ ಯುಷ್ಮತ್ಸಮೀಪಮುಪಸ್ಥಾಯ ತೇಷಾಂ ದರ್ಪಧಾತಾನಾಂ ಲೋಕಾನಾಂ ವಾಚಂ ಜ್ಞಾಸ್ಯಾಮೀತಿ ನಕಿಂ ಸಾಮರ್ಥ್ಯಮೇವ ಜ್ಞಾಸ್ಯಾಮಿ | 20 ಯಸ್ಮಾದೀಶ್ವರಸ್ಯ ರಾಜತ್ವಂ ವಾಗ್ಯುಕ್ತಂ ನಕಿಂ ಕಿನ್ನು ಸಾಮರ್ಥ್ಯಯುಕ್ತಂ | 21 ಯುಷ್ಮಾಕಂ ಕಾ ವಾಚ್ಯು? ಯುಷ್ಮತ್ಸಮೀಪೇ ಮಯಾ ಕಿಂ ದಣ್ಣಪಾಣಿನಾ ಗನ್ತವ್ಯಮುತ ಪ್ರೇಮನಮೃತಾತ್ಮಯುಕ್ತೇನ ವಾ?

5 ಅಪರಂ ಯುಷ್ಮಾಕಂ ಮಧ್ಯೇ ವ್ಯಭಿಚಾರೋ ವಿದ್ಯತೇ ಸ ಚ ವ್ಯಭಿಚಾರಸ್ವಾಧೋ ಯದ್ ದೇವಪೂಜಕಾನಾಂ ಮಧ್ಯೇಽಪಿ ತತ್ಪ್ರಲೋಕಂ ನ ವಿದ್ಯತೇ ಫಲತೋ ಯುಷ್ಮಾಕಮೇಕೋ ಜನೋ ವಿಮಾತ್ಯಗಮನಂ ಕೃರುತ ಇತಿ ವಾರ್ತಾ ಸರ್ವತ್ರ ವ್ಯಾಪ್ತಾ | 2 ತಥಾಚ ಯೂಯಂ ದರ್ಪಧ್ಯಾತಾ ಆದ್ಧೇ, ತತ್ ಕರ್ಮ ಯೇನ ಕೃತಂ ಸ ಯಥಾ ಯುಷ್ಮನ್ಮಧ್ಯಾದ್ ದೂರೀಕ್ರಿಯತೇ ತಥಾ ಶೋಕೋ ಯುಷ್ಮಾಭಿ ನ೯ ಕ್ರಿಯತೇ ಕಿಮ್ ಏತತ್? 3 ಅವಿದ್ಯಮಾನೇ ಮದೀಯಶರೀರೇ ಮಮಾತ್ಮಾ ಯುಷ್ಮನ್ಮಧ್ಯೇ ವಿದ್ಯತೇ ಅತೋಽಹಂ ವಿದ್ಯಮಾನ ಇವ ತತ್ಕರ್ಮಕಾರಿಣೋ ವಿಚಾರಂ ನಿಶ್ಚಿತವಾನ್, 4 ಅಸ್ತತ್ಪ್ರಭೋ ಯೀಶುಖ್ರೀಷ್ಯಸ್ಯ ನಾಮ್ನಾ ಯುಷ್ಮಾಕಂ ಮದೀಯಾತ್ಮನಶ್ಚ ಮಿಲನೇ ಚಾತೇ ಽಸ್ತತ್ಪ್ರಭೋ ಯೀಶುಖ್ರೀಷ್ಯಸ್ಯ ಶಕ್ತೇಃ ಸಾಹಾಯ್ಯೇನ 5 ಸ ನರಃ ಶರೀರನಾಶಾರ್ಥಮಸ್ಮಾಭಿಃ ಶಯತಾನೋ ಹಸ್ತೇ ಸಮರ್ಪಯತವ್ಯಸ್ತತೋಽಸ್ಮಾಕಂ ಪ್ರಭೋ ಯೀಶೋ ದಿವಸೇ ತಸ್ಮಾತ್ಕಾರಣಾಂ ಗನ್ತುಂ ಶಕ್ಯತಿ | 6 ಯುಷ್ಮಾಕಂ ದರ್ಪೋ ನ ಭದ್ರಾಯ ಯೂಯಂ ಕಿಮೇತನ್ಮ ಜಾನೀಥ, ಯಥಾ, ವಿಕಾರಃ ಕೃತ್ವ ಶಕ್ಯನಾಂ ಸ್ವಲ್ಪಕಿಣ್ಣೇನ ಜಾಯತೇ | 7 ಯೂಯಂ ಯತ್ ನವೀನಶಕ್ಯಸ್ವರೂಪಾ ಭವೇತ ತದರ್ಥಂ ಪುರಾತನಂ ಕಿಣ್ಣಮ್ ಅಮಮಾರ್ಜಿತ ಯತೋ ಯುಷ್ಮಾಭಿಃ ಕಿಣ್ಣಶೂನ್ಯೈ ಭವತಿತ್ವಂ | ಅಪರಮ್ ಅಸ್ಮಾಕಂ ನಿಸ್ವಾರೋತ್ಸವೀಯಮೇಷವಾವಕೋ ಯಃ ಖ್ರೀಷ್ಯಃ ಸೋಽಸ್ಮದರ್ಥಂ ಬಲೀಕೃತೋ ಽಭವತ್ | 8 ಅತಃ ಪುರಾತನಕಿಣ್ಣೇನಾರ್ಥತೋ ದುಷ್ಟತಾಜಿಘಾಂಸಾರೂಪೇಣ ಕಿಣ್ಣೇನ ತನ್ಮಹಿ ಕಿನ್ನು ಸಾರಲ್ಯಸತ್ಯತ್ವರೂಪಯಾ ಕಿಣ್ಣಶೂನ್ಯತಯಾಸ್ವಾಭಿರುತ್ಸವಃ ಕರ್ತವ್ಯಃ | 9 ವ್ಯಾಭಿಚಾರಿಣಾಂ ಸಂಸರ್ಗೋ ಯುಷ್ಮಾಭಿ ವಿಹಾತವ್ಯ ಇತಿ ಮಯಾ ಪತ್ರೇ ಲಿಖಿತಂ | 10 ಕಿನ್ತ್ವಹಿಕಲೋಕಾನಾಂ ಮಧ್ಯೇ ಯೇ ವ್ಯಭಿಚಾರಿಣೋ ಲೋಭಿನ ಉಪದ್ರಾವಿಣೋ ದೇವಪೂಜಕಾ ವಾ ತೇಷಾಂ ಸಂಸರ್ಗಃ ಸರ್ವಥಾ ವಿಹಾತವ್ಯ ಇತಿ ನಹಿ, ವಿಹಾತವ್ಯೇ ಸತಿ ಯುಷ್ಮಾಭಿ ಜಗತೋ ನಿರ್ಗನ್ತವ್ಯಮೇವ | 11 ಕಿನ್ನು ಭ್ರಾತೃತ್ವೇನ ವಿಖ್ಯಾತಃ ಕಶ್ಚಿಜನೋ ಯದಿ ವ್ಯಭಿಚಾರೀ ಲೋಭೀ ದೇವಪೂಜಕೋ ನಿನ್ದಕೋ ಮದ್ಯಪ ಉಪದ್ರಾವೀ ವಾ ಭವೇತ್ ತರ್ಹಿ ತಾದೃಶೇನ ಮಾನವೇನ ಸಹ ಭೋಜನಪಾನೇಽಪಿ ಯುಷ್ಮಾಭಿ ನ೯ ಕರ್ತವ್ಯೇ ಇತ್ಯಥುನಾ ಮಯಾ ಲಿಖಿತಂ | 12 ಸಮಾಜಬಹಿಃಸ್ಥಿತಾನಾಂ ಲೋಕಾನಾಂ ವಿಚಾರಕರಣೇ ಮಮ ಕೋಽಧಿಕಾರಃ? ಕಿನ್ನು ತದನ್ತರ್ಗತಾನಾಂ ವಿಚಾರಣಂ ಯುಷ್ಮಾಭಿಃ ಕಿಂ ನ ಕರ್ತವ್ಯಂ ಭವೇತ್? 13 ಬಹಿಃಸ್ಥಾನಾಂ ತು ವಿಚಾರ ಈಶ್ವರೇಣ ಕಾರಿಷ್ಯತೇ | ಅತೋ ಯುಷ್ಮಾಭಿಃ ಸ ಪಾತಕೀ ಸ್ವಮಧ್ಯಾದ್ ಬಹಿಷ್ಠಿಯತಾಂ |

6 ಯುಷ್ಮಾಕಮೇಕಸ್ಯ ಜನ್ಯಾಪರೇಣ ಸಹ ವಿವಾದೇ ಚಾತೇ ಸ ಪವಿತ್ರಲೋಕೈ ವಿಚಾರಮಕಾರಯನ್ ಕಿಮ್ ಅಧಾರ್ಮಿಕಲೋಕೈ ವಿಚಾರಯಿತುಂ ಪ್ರೋತ್ಸಹತೇ? 2 ಜಗತೋಽಪಿ ವಿಚಾರಣಂ ಪವಿತ್ರಲೋಕೈಃ ಕಾರಿಷ್ಯತ ಏತದ್ ಯೂಯಂ ಕಿಂ ನ ಜಾನೀಥ? ಅತೋ ಜಗದ್ ಯದಿ ಯುಷ್ಮಾಭಿ ವಿಚಾರಯಿತವ್ಯಂ ತರ್ಹಿ ಕ್ಷುದ್ರತಮವಿಚಾರೇಷು ಯೂಯಂ ಕಿಮಸಮರ್ಥಾಃ? 3 ದೂತಾ ಅಪ್ಯಸ್ಮಾಭಿ ವಿಚಾರಯಿಷ್ಯನ್ ಇತಿ ಕಿಂ ನ ಜಾನೀಥ? ಅತ ಐಹಿಕವಿಷಯಾಃ ಕಿಮ್ ಅಸ್ಮಾಭಿ ನ೯ ವಿಚಾರಯಿತವ್ಯಾ ಭವೇಯುಃ? 4 ಐಹಿಕವಿಷಯಸ್ಯ ವಿಚಾರೇ ಯುಷ್ಮಾಭಿಃ ಕರ್ತವ್ಯೇ ಯೇ ಲೋಕಾಃ ಸಮಿತೌ ಕ್ಷುದ್ರತಮಾಸ್ತ ಏವ ನಿಯಂಜ್ಯಂತಾಂ | 5 ಅಹಂ ಯುಷ್ಮಾನ್ ತ್ರಪಯಿತುಮಿಚ್ಛನ್ ವದಾಮಿ ಯುಷ್ಮನ್ಮಧ್ಯೇ ಕಿಮೇಕೋಽಪಿ ಮನುಷ್ಯಸ್ಯಾದ್ಯಗ್ ಬುದ್ಧಿಮಾನ್ಮಹಿ ಯೋ ಭ್ರಾತೃವಿವಾದವಿಚಾರಣೇ ಸಮರ್ಥಃ ಸ್ಯಾತ್? 6 ಕಿಚ್ಛಿಕೋ ಭ್ರಾತಾ ಭ್ರಾತೃನೈನ ಕಿಮವಿಶ್ವಾಸಿನಾಂ ವಿಚಾರಕಾಣಾಂ ಸಾಕ್ಷಾದ್ ವಿವದತೇ? ಯುಷ್ಮನ್ಮಧ್ಯೇ ವಿವಾದಾ ವಿದ್ಯಂತ ಏತದಪಿ ಯುಷ್ಮಾಕಂ ದೋಷಃ | 7 ಯೂಯಂ ಕುತೋಽನ್ಯಾಯಸಹನಂ ಕ್ಷತಿಸಹನಂ ವಾ ಶ್ರೇಯೋ ನ ಮನ್ಯಧ್ಯೇ? 8 ಕಿನ್ನು ಯೂಯಮಪಿ ಭ್ರಾತೃನೇವ ಪ್ರತ್ಯನ್ಯಾಯಂ ಕ್ಷತಿಷ್ಣು ಕುರುಥ ಕಿಮೇತತ್? 9 ಈಶ್ವರಸ್ಯ ರಾಜ್ಯೇಽನ್ಯಾಯಕಾರಿಣಾಂ ಲೋಕಾನಾಮಧಿಕಾರೋ ನಾಸ್ತೇತದ್ ಯೂಯಂ ಕಿಂ ನ ಜಾನೀಥ? ಮಾ ವಚ್ಛ್ಯಧ್ವಂ, ಯೇ ವ್ಯಭಿಚಾರಿಣೋ ದೇವಾರ್ಚಿನಃ ಪಾರದಾರಿಕಾಃ ಸ್ತ್ರೀವದಾಚಾರಿಣಃ ಪುಂಮೈಥುನಕಾರಿಣಸ್ತಸ್ಮಾಂ 10 ಲೋಭಿನೋ ಮದ್ಯಪಾ ನಿನ್ದಕಾ ಉಪದ್ರಾವಿಣೋ ವಾ ತ ಈಶ್ವರಸ್ಯ ರಾಜ್ಯಭಾಗಿನೋ ನ ಭವಿಷ್ಯನ್ತಿ | 11 ಯೂಯಇಷ್ಟಿವಂವಿದಾ ಲೋಕಾ ಆಸ್ತ ಕಿನ್ನು ಪ್ರಭೋ ಯೀಶೋ ನಾರ್ಮಾಸ್ತದೇಶ್ವರಸ್ಯಾತ್ಮನಾ ಚ ಯೂಯಂ ಪ್ರಕ್ಷಾಲಿತಾಃ ಪಾವಿತಾಃ ಸಪುಣ್ಯೇಕೃತಾಶ್ಚ | 12 ಮದರ್ಥಂ ಸರ್ವಂ ದ್ರವ್ಯಮ್ ಅಪ್ರತಿಷಿದ್ಧಂ ಕಿನ್ನು ನ ಸರ್ವಂ ಹಿತಜನಕಂ | ಮದರ್ಥಂ ಸರ್ವಮಪ್ರತಿಷಿದ್ಧಂ ತಥಾಪ್ಯಹಂ ಕಸ್ಯಾಪಿ ದ್ರವ್ಯಸ್ಯ ವಶೀಕೃತೋ ನ ಭವಿಷ್ಯಾಮಿ | 13 ಉದರಾಯ ಭಕ್ಷ್ಯಾಣಿ ಭಕ್ಷ್ಯೇಭ್ಯಶ್ಚೋದರಂ, ಕಿನ್ನು ಭಕ್ಷ್ಯೋದರೇ ಈಶ್ವರೇಣ ನಾಶಯಿಷ್ಯೇತೇ; ಅಪರಂ ದೇಹೋ ನ ವ್ಯಭಿಚಾರಾಯ ಕಿನ್ನು ಪ್ರಭವೇ ಪ್ರಭುಶ್ಚ ದೇಹಾಯ | 14 ಯಶ್ಚೇಶ್ವರಃ ಪ್ರಭುಮುತ್ಥಾಪಿತವಾನ್ ಸ ಸ್ವಶಕ್ತ್ಯಾಸ್ಮಾನಪ್ಯುತ್ಥಾಪಯಿಷ್ಯತಿ | 15 ಯುಷ್ಮಾಕಂ ಯಾನಿ ಶರೀರಾಣಿ ತಾನಿ ಖ್ರೀಷ್ಯಸ್ಯಾಜ್ಞಾನೀತಿ ಕಿಂ ಯೂಯಂ ನ ಜಾನೀಥ? ಅತಃ ಖ್ರೀಷ್ಯಸ್ಯ ಯಾನ್ಯಜ್ಞಾನಿ ತಾನಿ ಮಯಾಪಹೃತ್ಯ

ವೇಶ್ಯಾಯಾ ಅಜ್ಞಾನಿ ಕಿಂ ಕಾರಿಷ್ಯಂತೇ? ತನ್ನ ಭವತು | 16 ಯಃ ಕಶ್ಚಿದ್ ವೇಶ್ಯಾಯಾಮ್ ಆಸಜ್ಯತೇ ಸ ತಯಾ ಸಹೈಕದೇಹೋ ಭವತಿ ಕಿಂ ಯೂಯಮೇತನ್ನ ಜಾನೀಥ? ಯತೋ ಲಿಖಿತಮಾಸೇ, ಯಥಾ, ತೌ ದ್ವೌ ಜನಾವೇಕಾಜ್ಞೌ ಭವಿಷ್ಯತಃ | 17 ಮಾನವಾ ಯಾನ್ಯನ್ಯಾನಿ ಕಲಷಾಣಿ ಕುರ್ವತೇ ತಾನಿ ವಪು ನ೯ ಸಮಾವಿಶನ್ತಿ ಕಿನ್ತು ವ್ಯಭಿಚಾರಿಣಾ ಸ್ವವಿಗ್ರಹಸ್ಯ ವಿರುದ್ಧಂ ಕಲ್ಮಷಂ ಕ್ರಿಯತೇ | 18 ಮಾನವಾ ಯಾನ್ಯನ್ಯಾನಿ ಕಲಷಾಣಿ ಕುರ್ವತೇ ತಾನಿ ವಪು ನ೯ ಸಮಾವಿಶನ್ತಿ ಕಿನ್ತು ವ್ಯಭಿಚಾರಿಣಾ ಸ್ವವಿಗ್ರಹಸ್ಯ ವಿರುದ್ಧಂ ಕಲ್ಮಷಂ ಕ್ರಿಯತೇ | 19 ಯುಷ್ಮಾಕಂ ಯಾನಿ ವಪೂಂಸಿ ತಾನಿ ಯುಷ್ಮದನ್ತಃಸ್ಥಿತಸ್ಯೇಶ್ವರಾಲೃಬ್ಧಸ್ಯ ಪವಿತ್ರಸ್ಯಾತ್ಮನೋ ಮನ್ನಿರಾಣಿ ಯೂಯಞ್ಚ ಸ್ವೇಷಾಂ ಸ್ಯಾಮಿನೋ ನಾದ್ಧೇ ಕಿಮೇತದ್ ಯುಷ್ಮಾಭಿ ನ೯ ಜ್ಞಾಯತೇ? 20 ಯೂಯಂ ಮೂಲ್ಯೇನ ಕ್ರೀತಾ ಆತೋ ವಪುರ್ಮನೋಭ್ಯಾಮ್ ಈಶ್ವರೋ ಯುಷ್ಮಾಭಿಃ ಪೂಜ್ಯತಾಂ ಯತ ಈಶ್ವರ ಏವ ತಯೋಃ ಸ್ಯಾಮಿ |

7 ಅಪರಞ್ಚ ಯುಷ್ಮಾಭಿ ಮಾರ್ಫಂ ಪ್ರತಿ ಯತ್ ಪತ್ರಮಲೇಖಿ ತಸ್ಯೋತ್ತರಮೇತತ್, ಯೋಷಿತೋಽಸ್ಪರ್ಶನಂ ಮನುಜಸ್ಯ ವರಂ; 2 ಕಿನ್ತು ವ್ಯಭಿಚಾರಭಯಾದ್ ಏಕೈಕಸ್ಯ ಪುಂಸಃ ಸ್ವಕೀಯಭಾರ್ಯಾ ಭವತು ತದ್ವದ್ ಏಕೈಕಸ್ಯಾ ಯೋಷಿತೋಽಪಿ ಸ್ವಕೀಯಭರ್ತಾ ಭವತು | 3 ಭಾರ್ಯಾಯೈ ಭರ್ತಾ ಯದ್ವದ್ ವಿತರಣೀಯಂ ತದ್ ವಿತೀರ್ಯತಾಂ ತದ್ವದ್ ಭರ್ತೇಽಪಿ ಭಾರ್ಯಯಾ ವಿತರಣೀಯಂ ವಿತೀರ್ಯತಾಂ | 4 ಭಾರ್ಯಾಯಾಃ ಸ್ವದೇಹೇ ಸ್ವತ್ತಂ ನಾಸ್ತಿ ಭರ್ತುರೇವ, ತದ್ವದ್ ಭರ್ತುರಪಿ ಸ್ವದೇಹೇ ಸ್ವತ್ತಂ ನಾಸ್ತಿ ಭಾರ್ಯಾಯಾ ಏವ | 5 ಉಪೋಷಣಪ್ರಾರ್ಥನಯೋಃ ಸೇವನಾರ್ಥಮ್ ಏಕಮನ್ತ್ರಣಾನಾಂ ಯುಷ್ಮಾಕಂ ಕಿಯತ್ಕಾಲಂ ಯಾವದ್ ಯಾ ಪೃಥಕ್ಸ್ಥಿತಿ ಭವತಿ ತದನ್ಯೋ ವಿಚ್ಛೇದೋ ಯುಷ್ಮನ್ಮದ್ಧೇ ನ ಭವತು, ತತಃ ಪರಮ್ ಇನ್ದ್ರಿಯಾಣಾಮ್ ಅಧೈರ್ಯಾತ್ ಶಯತಾನ್ ಯದ್ ಯುಷ್ಮಾನ್ ಪರೀಕ್ಷಾಂ ನ ನಯೇತ್ ತದರ್ಥಂ ಪುನರೇಕತ್ರ ಮಿಲತ | 6 ಏತದ್ ಆದೇಶತೋ ನಹಿ ಕಿನ್ತ್ವನ್ವಜ್ಞಾತ ಏವ ಮಯಾ ಕಥ್ಯತೇ, 7 ಯತೋ ಮಮಾವಸ್ಥೇವ ಸರ್ವಮಾನವಾನಾಮವಸ್ಥಾ ಭವತ್ವಿತಿ ಮಮ ವಾಙ್ಮು ಕಿನ್ತ್ವೀಶ್ವರಾದ್ ಏಕೇನ್ಯೈಕೋ ವರೋಽನ್ಯೇನ ಚಾನ್ಯೋ ವರ ಇತ್ಯಮೇಕೈಕೇನ ಸ್ವಕೀಯವರೋ ಲಭ್ಯಃ | 8 ಅಪರಮ್ ಅಕೃತವಿವಾಹಾನ್ ವಿಧವಾಶ್ಚ ಪ್ರತಿ ಮಮೈತನ್ನಿವೇದನಂ ಮಮೇವ ತೇಷಾಮವಸ್ಥಿತಿ ಭವದ್ವಾ; 9 ಕಿಞ್ಚ ಯದಿ ತೈರಿನ್ದ್ರಿಯಾಣಿ ನಿಯನ್ತುಂ ನ ಶಕ್ಯಂತೇ ತರ್ಹಿ ವಿವಾಹಃ ಕ್ರಿಯತಾಂ ಯತಃ ಕಾಮದಹನಾದ್ ವ್ಯೂಢತ್ವಂ ಭದ್ರಂ | 10 ಯೇ ಚ ಕೃತವಿವಾಹಾಸ್ಯೇ ಮಯಾ ನಹಿ ಪ್ರಭುನ್ಯೈವೈತದ್ ಆಜ್ಞಾಪ್ಯಂತೇ | 11 ಭಾರ್ಯಾ ಭರ್ತೃತಃ ಪೃಥಕ್ ನ ಭವತು | ಯದಿ ವಾ ಪೃಥಗ್ಗೃತಾ ಸ್ಯಾತ್ ತರ್ಹಿ ನಿರ್ವಿವಾಹಾ ತಿಷ್ಠತು ಸ್ತ್ರೀಯಪತಿನಾ ವಾ ಸನ್ನಧಾತು ಭರ್ತೃಪಿ ಭಾರ್ಯಾಂ ನ ತ್ಯಜತು | 12 ಇತರಾನ್ ಜನಾನ್ ಪ್ರತಿ ಪ್ರಭು ನ೯ ಬ್ರವೀತಿ ಕಿನ್ತ್ವಹಂ ಬ್ರವೀಮಿ; ಕಸ್ಯಚಿದ್ ಭಾತುರ್ಯೋಷಿದ್ ಅವಿಶ್ವಾಸಿನೀ ಸತ್ಯಪಿ ಯದಿ ತೇನ ಸಹವಾಸೇ ತುಷ್ಯತಿ ತರ್ಹಿ ಸಾ ತೇನ ನ ತ್ಯಜ್ಯತಾಂ | 13 ತದ್ವತ್ ಕಸ್ಯಾಶ್ಚಿದ್ ಯೋಷಿತಃ ಪತಿರವಿಶ್ವಾಸೀ ಸನ್ನಪಿ ಯದಿ ತಯಾ ಸಹವಾಸೇ ತುಷ್ಯತಿ ತರ್ಹಿ ಸ ತಯಾ ನ ತ್ಯಜ್ಯತಾಂ | 14 ಯತೋಽವಿಶ್ವಾಸೀ ಭರ್ತಾ ಭಾರ್ಯಯಾ ಪವಿತ್ರೀಭೂತಃ, ತದ್ವದವಿಶ್ವಾಸಿನೀ ಭಾರ್ಯಾ ಭರ್ತಾ ಪವಿತ್ರೀಭೂತಾ; ನೋಚೇದ್ ಯುಷ್ಮಾಕಮಪತ್ಯಾನ್ಯಶುಚೀನ್ಯಭವಿಷ್ಯನ್ ಕಿನ್ತ್ವಧುನಾ ತಾನಿ ಪವಿತ್ರಾಣಿ ಸನ್ನಿ | 15 ಅವಿಶ್ವಾಸೀ ಜನೋ ಯದಿ ವಾ ಪೃಥಕ್ ಭವತಿ ತರ್ಹಿ ಪೃಥಕ್ ಭವತು; ಏತೇನ ಭಾತಾ ಭಗಿನೀ ವಾ ನ ನಿಬದ್ಧತೇ ತಥಾಪಿ ವಯಮೀಶ್ವರೇಣ ಶಾನ್ತಯೇ ಸಮಾಹೂತಾಃ | 16 ಹೇ ನಾರಿ ತವ ಭರ್ತುಃ ಪರಿತ್ರಾಣಂ ತ್ವತ್ತೋ ಭವಿಷ್ಯತಿ ನ ವೇತಿ ತ್ವಯಾ ಕಿಂ ಜ್ಞಾಯತೇ? ಹೇ ನರ ತವ ಜಾಯಾಯಾಃ ಪರಿತ್ರಾಣಂ ತ್ವತ್ತೇ ಭವಿಷ್ಯತಿ ನ ವೇತಿ ತ್ವಯಾ ಕಿಂ ಜ್ಞಾಯತೇ? 17 ಏಕೈಕೋ ಜನಃ ಪರಮೇಶ್ವರಾಲೃಬ್ಧಂ ಯದ್ ಭಜತೇ ಯಸ್ಯಾಙ್ಗವಸ್ಥಾಯಾಮ್ ಈಶ್ವರೇಣಾಹ್ವಾಯ ತದನುಸಾರೇಣೈವಾಚರತು ತದಹಂ ಸರ್ವಸಮಾಜಸ್ಥಾನ್ ಆದಿಶಾಮಿ | 18 ಛಿನ್ನತ್ಸರ್ಗ್ ಭೃತ್ವಾ ಯ ಆಹೂತಃ ಸ ಪ್ರಕೃಷ್ಣತ್ಸರ್ಗ್ ನ ಭವತು, ತದ್ವದ್ ಅಛಿನ್ನತ್ಸರ್ಗ್ ಭೂತ್ವಾ ಯ ಆಹೂತಃ ಸ ಛಿನ್ನತ್ಸರ್ಗ್ ನ ಭವತು | 19 ತ್ವಕ್ಷೇದಃ ಸಾರೋ ನಹಿ ತದ್ವದತ್ವಕ್ಷೇದೋಽಪಿ ಸಾರೋ ನಹಿ ಕಿನ್ತ್ವೀಶ್ವರಸ್ಯಾಜ್ಞಾನಾಂ ಪಾಲನಮೇವ | 20 ಯೋ ಜನೋ ಯಸ್ಯಾಮವಸ್ಥಾಯಾಮಾಹ್ವಾಯಿ ಸ ತಸ್ಯಾಮೇವಾವತಿಷ್ಠತಾಂ | 21 ದಾಸಃ ಸನ್ ತ್ವಂ ಕಿಮಾಹೂತೋಽಸಿ? ತನ್ಮಾ ಚಿನ್ತಯ, ತಥಾಚ ಯದಿ ಸ್ವತನ್ತ್ರೋ ಭವಿತುಂ ಶಕ್ಯಯಾಸ್ತರ್ಹಿ ತದೇವ ವ್ಯಣು | 22 ಯತಃ ಪ್ರಭುನಾಹೂತೋ ಯೋ ದಾಸಃ ಸ ಪ್ರಭೋ ಮೋಚಿತಜನಃ | ತದ್ವದ್ ತೇನಾಹೂತಃ ಸ್ವತನ್ತ್ರೋ ಜನೋಽಪಿ ಖೀಷ್ಯಸ್ಯ ದಾಸ ಏವ | 23 ಯೂಯಂ ಮೂಲ್ಯೇನ ಕ್ರೀತಾ ಆತೋ ಹೇತೋ ಮಾರ್ಫನವಾನಾಂ ದಾಸಾ ಮಾ ಭವತ | 24 ಹೇ ಭ್ರಾತರೋ ಯಸ್ಯಾಮವಸ್ಥಾಯಾಂ ಯಸ್ಯಾಹ್ವಾನಮಭವತ್ ತಯಾ ಸ ಈಶ್ವರಸ್ಯ ಸಾಕ್ಷಾತ್ ತಿಷ್ಠತು | 25 ಅಪರಮ್ ಅಕೃತವಿವಾಹಾನ್ ಜನಾನ್ ಪ್ರತಿ ಪ್ರಭೋಃ ಕೋಽಪ್ಯಾದೇಶೋ ಮಯಾ ನ ಲಭ್ಯಃ ಕಿನ್ತು ಪ್ರಭೋರನುಕಮ್ಪಯಾ ವಿಶ್ವಾಸ್ಯೋ ಭೂತೋಽಹಂ ಯದ್ ಭದ್ರಂ ಮನ್ಯೇ ತದ್ ವದಾಮಿ | 26 ವರ್ತಮಾನಾತ್ ಕ್ಷೇಶಸಮಯಾತ್ ಮನುಷ್ಯಸ್ಯಾನೂಢತ್ವಂ ಭದ್ರಮಿತಿ ಮಯಾ ಬುದ್ಧತೇ |

27 ತ್ವಂ ಕಿಂ ಯೋಷಿತಿ ನಿಬದ್ಧೋಽಸಿ ತರ್ಹಿ ಮೋಚನಂ ಪ್ರಾಪ್ತುಂ ಮಾ ಯತಸ್ವ | ಕಿಂ ವಾ ಯೋಷಿತೋ ಮುಕ್ತೋಽಸಿ? ತರ್ಹಿ ಜಾಯಾಂ ಮಾ ಗವೇಷಯ | 28 ವಿವಾಹಂ ಕುರ್ವತಾ ತ್ವಯಾ ಕಿಮಪಿ ನಾಪಾರಾದ್ಯತೇ ತದ್ಧದ್ ವ್ಯೂಹ್ಯಮಾನಯಾ ಯುವತ್ಯಾಪಿ ಕಿಮಪಿ ನಾಪರಾದ್ಯತೇ ತಥಾಚ ತಾದೃಶೌ ದ್ವೌ ಜನೌ ಶಾರೀರಿಕಂ ಕ್ಲೇಶಂ ಲಪ್ಸ್ಯೇತೇ ಕಿನ್ನು ಯುಷ್ಮಾನ್ ಪ್ರತಿ ಮಮ ಕರುಣಾ ವಿದ್ಯತೇ | 29 ಹೇ ಭ್ರಾತರೋಽಹಮಿದಂ ಬ್ರವೀಮಿ, ಇತಃ ಪರಂ ಸಮಯೋಽತೀವ ಸಂಕ್ಷಿಪ್ತಃ, 30 ಅತಃ ಕೃತದಾರ್ಮಿರಕೃತದಾರ್ಮಿರಿವ ದುದ್ಧಿಶ್ಚಾರುದ್ಧಿರಿವ ಸಾನನ್ದೌಶ್ಚ ನಿರಾನನ್ದೌರಿವ ಕ್ರೇತ್ಯಭಿಶ್ಚಾಭಾಗಿಭಿರಿವಾಚರಿತವ್ಯಂ 31 ಯೇ ಚ ಸಂಸಾರೇ ಚರನ್ತಿ ತೈರ್ನಾತಿಚರಿತವ್ಯಂ ಯತ ಇಹಲೇಕಸ್ಯ ಕೌತುಕೋ ವಿಚಲತಿ | 32 ಕಿನ್ನು ಯೂಯಂ ಯನ್ನಿಶ್ಚಿನ್ಯಾ ಭವೇತೇತಿ ಮಮ ವಾಇತ್ಯಾ | ಅಕೃತವಿವಾಹೋ ಜನೋ ಯಥಾ ಪ್ರಭುಂ ಪರಿತೋಷಯೇತ್ ತಥಾ ಪ್ರಭುಂ ಚಿನ್ತಯತಿ, 33 ಕಿನ್ನು ಕೃತವಿವಾಹೋ ಜನೋ ಯಥಾ ಭಾರ್ಯಾಂ ಪರಿತೋಷಯೇತ್ ತಥಾ ಸಂಸಾರಂ ಚಿನ್ತಯತಿ | 34 ತದ್ಧದ್ ಊಠಯೋಷಿತೋ ಽನೂಠಾ ವಿಶಿಷ್ಯತೇ | ಯಾನೂಠಾ ಸಾ ಯಥಾ ಕಾಯಮನಸೋಃ ಪವಿತ್ರಾ ಭವೇತ್ ತಥಾ ಪ್ರಭುಂ ಚಿನ್ತಯತಿ ಯಾ ಚೋಠಾ ಸಾ ಯಥಾ ಭರ್ತಾರಂ ಪರಿತೋಷಯೇತ್ ತಥಾ ಸಂಸಾರಂ ಚಿನ್ತಯತಿ | 35 ಅಹಂ ಯದ್ ಯುಷ್ಮಾನ್ ಮೃಗಬಿನ್ನಿನ್ಯಾ ಪರಿಕ್ಷಿಪೇಯಂ ತದರ್ಥಂ ನಹಿ ಕಿನ್ನು ಯೂಯಂ ಯದನಿನ್ದಿತಾ ಭೂತ್ವಾ ಪ್ರಭೋಃ ಸೇವನೇಽಬಾಧಮ್ ಆಸಕ್ತ್ಯಾ ಭವೇತ ತದರ್ಥಮೇತಾನಿ ಸರ್ವಾಣಿ ಯುಷ್ಮಾಕಂ ಹಿತಾಯ ಮಯಾ ಕಥ್ಯಂತೇ | 36 ಕಸ್ಯಚಿತ್ ಕನ್ಯಾಯಾಂ ಯೌವನಪ್ರಾಪ್ತಾಯಾಂ ಯದಿ ಸ ತಸ್ಯಾ ಅನೂಠತ್ವಂ ನಿನ್ದನೀಯಂ ವಿವಾಹಶ್ಚ ಸಾಧಯಿತವ್ಯ ಇತಿ ಮನ್ಯತೇ ತರ್ಹಿ ಯಥಾಭಿಲಾಷಂ ಕರೋತು, ಏತೇನ ಕಿಮಪಿ ನಾಪರಾತ್ಮ್ಯತಿ ವಿವಾಹಃ ಕ್ರಿಯತಾಂ | 37 ಕಿನ್ನು ದುಃಖೇನಾಕ್ಷಿಪ್ತಃ ಕಶ್ಚಿತ್ ಪಿತಾ ಯದಿ ಸ್ಥಿರಮನೋಗತಃ ಸ್ವಮನೋಽಭಿಲಾಷಸಾಧನೇ ಸಮರ್ಥಶ್ಚ ಸ್ಯಾತ್ ಮಮ ಕನ್ಯಾ ಮಯಾ ರಕ್ಷಿತವ್ಯೇತಿ ಮನಸಿ ನಿಶ್ಚಿನೋತಿ ಚ ತರ್ಹಿ ಸ ಭದ್ರಂ ಕರ್ಮ್ಯ ಕರೋತಿ | 38 ಅತೋ ಯೋ ವಿವಾಹಂ ಕರೋತಿ ಸ ಭದ್ರಂ ಕರ್ಮ್ಯ ಕರೋತಿ ಯಶ್ಚ ವಿವಾಹಂ ನ ಕರೋತಿ ಸ ಭದ್ರತರಂ ಕರ್ಮ್ಯ ಕರೋತಿ | 39 ಯಾವತ್ಯಾಲಂ ಪತಿ ಜೀವತಿ ತಾವದ್ ಭಾರ್ಯಾ ವ್ಯವಸ್ಥಯಾ ನಿಬದ್ಧಾ ತಿಷ್ಠತಿ ಕಿನ್ನು ಪತ್ಯೌ ಮಹಾನಿದ್ರಾಂ ಗತೇ ಸಾ ಮುಕ್ತೀಭೂಯ ಯಮಭಿಲಷತಿ ತೇನ ಸಹ ತಸ್ಯಾ ವಿವಾಹೋ ಭವಿತುಂ ಶಕ್ನೋತಿ, ಕಿನ್ತ್ವೇತತ್ ಕೇವಲಂ ಪ್ರಭುಭಕ್ತಾನಾಂ ಮಧ್ಯೇ | 40 ತಥಾಚ ಸಾ ಯದಿ ನಿಷ್ಪತಿಕಾ ತಿಷ್ಠತಿ ತರ್ಹಿ ತಸ್ಯಾ ಕ್ಷೇಮಂ ಭವಿಷ್ಯತೀತಿ ಮಮ ಭಾವಃ | ಅಪರಮ್ ಈಶ್ವರಸ್ಯಾತ್ಮಾ ಮಮಾಪ್ಯನ್ತ ವಿಧೃತ ಇತಿ ಮಯಾ ಬುದ್ಧತೇ |

8 ದೇವಪ್ರಸಾದೇ ಸರ್ವೇಷಾಮ್ ಅಸ್ಮಾಕಂ ಜ್ಞಾನಮಾಸೇ ತದ್ಧಯಂ ವಿದ್ಯಃ | ತಥಾಪಿ ಜ್ಞಾನಂ ಗರ್ವಂ ಜನಯತಿ ಕಿನ್ನು ಪ್ರೇಮತೋ ನಿಷ್ಠಾ ಜಾಯತೇ | 2 ಅತಃ ಕಶ್ಚನ ಯದಿ ಮನ್ಯತೇ ಮಮ ಜ್ಞಾನಮಾಸ್ಯ ಇತಿ ತರ್ಹಿ ತೇನ ಯಾದೃಶಂ ಜ್ಞಾನಂ ಚೇಷ್ಟಿತವ್ಯಂ ತಾದೃಶಂ ಕಿಮಪಿ ಜ್ಞಾನಮದ್ಯಾಪಿ ನ ಲಬ್ಧಂ | 3 ಕಿನ್ನು ಯ ಈಶ್ವರೇ ಪ್ರೀಯತೇ ಸ ಈಶ್ವರೇಣಾಪಿ ಜ್ಞಾಯತೇ | 4 ದೇವತಾಬಲಿಪ್ರಸಾದಭಕ್ಷಣೇ ವಯಮಿದಂ ವಿದ್ಮೋ ಯತ್ ಜಗನ್ನದ್ಯೇ ಕೋಽಪಿ ದೇವೋ ನ ವಿದ್ಯತೇ, ಏಕಶ್ಚೇಶ್ವರೋ ದ್ವಿತೀಯೋ ನಾಸ್ತಿತಿ | 5 ಸ್ವರ್ಗೇ ಪೃಥಿವ್ಯಾಂ ವಾ ಯದ್ಯಪಿ ಕೇಷುಚಿದ್ ಈಶ್ವರ ಇತಿ ನಾಮಾರೋಪ್ಯತೇ ತಾದೃಶಾಶ್ಚ ಬಹವ ಈಶ್ವರಾ ಬಹವಶ್ಚ ಪ್ರಭವೋ ವಿದ್ಯಂತೇ | 6 ತಥಾಪ್ಯಸ್ಮಾಕಮದ್ವಿತೀಯ ಈಶ್ವರಃ ಸ ಪಿತಾ ಯಸ್ಮಾತ್ ಸರ್ವೇಷಾಂ ಯದರ್ಥಇಚ್ಛಾಸ್ಮಾಕಂ ಸೃಷ್ಟಿರ್ಜಾತಾ, ಅಸ್ಮಾಕಇಚ್ಛಾದ್ವಿತೀಯಃ ಪ್ರಭುಃ ಸ ಯೀಶುಃ ಖ್ರೀಷ್ಟೋ ಯೇನ ಸರ್ವವಸ್ತುನಾಂ ಯೇನಾಸ್ಮಾಕಮಪಿ ಸೃಷ್ಟಿಃ ಕೃತಾ | 7 ಅಧಿಕಸ್ತು ಜ್ಞಾನಂ ಸರ್ವೇಷಾಂ ನಾಸ್ತಿ ಯತಃ ಕೇಚಿದದ್ಯಾಪಿ ದೇವತಾಂ ಸಮನ್ಯ ದೇವಪ್ರಸಾದಮಿವ ತದ್ ಭಕ್ತಂ ಭುಜ್ಜತೇ ತೇನ ದುರ್ಬಲತಯಾ ತೇಷಾಂ ಸ್ವಾನ್ತಾನಿ ಮಲೀಮಸಾನಿ ಭವನ್ತಿ | 8 ಕಿನ್ನು ಭಕ್ತ್ಯದ್ರವ್ಯಾದ್ ವಯಮ್ ಈಶ್ವರೇಣ ಗ್ರಾಹ್ಯಾ ಭವಾಮಸ್ತನ್ನಹಿ ಯತೋ ಭುಜ್ಜಾ ವಯಮುತ್ಪೃಷ್ಟಾ ನ ಭವಾಮಸ್ತದ್ಭುಜ್ಜಾಪ್ಯಪಕೃಷ್ಟಾ ನ ಭವಾಮಃ | 9 ಅತೋ ಯುಷ್ಮಾಕಂ ಯಾ ಕ್ಷಮತಾ ಸಾ ದುರ್ಬಲಾನಾಮ್ ಉನ್ಮಾಥಸ್ವರೂಪಾ ಯನ್ನ ಭವೇತ್ ತದರ್ಥಂ ಸಾವಧಾನಾ ಭವತ | 10 ಯತೋ ಜ್ಞಾನವಿಶಿಷ್ಟಸ್ತಂ ಯದಿ ದೇವಾಲಯೇ ಉಪವಿಷ್ಯಃ ಕೇನಾಪಿ ದೃಶ್ಯಸೇ ತರ್ಹಿ ತಸ್ಯ ದುರ್ಬಲಸ್ಯ ಮನಸಿ ಕಿಂ ಪ್ರಸಾದಭಕ್ಷಣ ಉತ್ಸಾಹೋ ನ ಜನಿಷ್ಯತೇ? | 11 ತಥಾ ಸತಿ ಯಸ್ಯ ಕೃತೇ ಖ್ರೀಷ್ಟೋ ಮಮಾರ ತವ ಸ ದುರ್ಬಲೋ ಭ್ರಾತಾ ತವ ಜ್ಞಾನಾತ್ ಕಿಂ ನ ವಿನಂಕ್ಷತಿ? | 12 ಇತ್ಯನೇನ ಪ್ರಕಾರೇಣ ಭ್ರಾತೃಣಾಂ ವಿರುದ್ಧಮ್ ಅಪರಾದ್ಯದ್ವಿನ್ದೇಷಾಂ ದುರ್ಬಲಾನಿ ಮನಾಂಸಿ ವ್ಯಾಘಾತಯದ್ವಿಶ್ಚ ಯುಷ್ಮಾಭಿಃ ಖ್ರೀಷ್ಟಸ್ಯ ವೈಪರೀತ್ಯೇನಾಪರಾದ್ಯತೇ | 13 ಅತೋ ಹೇತೋಃ ಪಿತೃಶನಂ ಯದಿ ಮಮ ಭ್ರಾತುರ್ವಿಘ್ನಸ್ವರೂಪಂ ಭವೇತ್ ತರ್ಹ್ಯಹಂ ಯತ್ ಸ್ವಭ್ರಾತುರ್ವಿಘ್ನಜನಕೋ ನ ಭವೇಯಂ ತದರ್ಥಂ ಯಾವಜ್ಜೀವನಂ ಪಿಶಿತಂ ನ ಭೋಕ್ಷ್ಯೇ | (aiṅ 9165)

9 ಅಹಂ ಕಿಮ್ ಏಕಃ ಪ್ರೇರಿತೋ ನಾಸ್ಮಿ? ಕಿಮಹಂ ಸ್ವತನ್ತ್ರೋ ನಾಸ್ಮಿ? ಅಸ್ಮಾಕಂ ಪ್ರಭು ಯೀಶುಃ ಖ್ರೀಷ್ಣಃ ಕಿಂ ಮಯಾ ನಾದರ್ಶಿ? ಯೂಯಮಪಿ ಕಿಂ ಪ್ರಭುನಾ ಮದೀಯಶ್ರಮಫಲಸ್ವರೂಪಾ ನ ಭವಥ್? 2 ಅನ್ಯಲೋಕಾನಾಂ ಕೃತೇ ಯದ್ವ್ಯಹಂ ಪ್ರೇರಿತೋ ನ ಭವೇಯಂ ತಥಾಚ ಯುಷ್ಮತ್ಕೃತೇ ಪ್ರೇರಿತೋಽಸ್ಮಿ ಯತಃ ಪ್ರಭುನಾ ಮಮ ಪ್ರೇರಿತತ್ವಪದಸ್ಯ ಮುದ್ರಾಸ್ವರೂಪಾ ಯೂಯಮೇವಾದ್ಧೇ | 3 ಯೇ ಲೋಕಾ ಮಯಿ ದೋಷಮಾರೋಪಯಂತಿ ತಾನ್ ಪ್ರತಿ ಮಮ ಪ್ರತ್ಯುತ್ತರಮೇತತ್ | 4 ಭೋಜನಪಾನಯೋಃ ಕಿಮಸ್ಮಾಕಂ ಕ್ಷಮತಾ ನಾಸ್ಮಿ? 5 ಅನ್ಯೇ ಪ್ರೇರಿತಾಃ ಪ್ರಭೋ ಭರ್ತಾರೌ ಕೈಫಾಶ್ಚ ಯತ್ ಕುವ್ಯನ್ತಿ ತದ್ಧತ್ ಕಾಞ್ಚಿತ್ ಧರ್ಮಭಗಿನೀಂ ವ್ಯೂಹ್ಯ ತಯಾ ಸಾರ್ಧಂ ಪರ್ಯುಟಿತುಂ ವಯಂ ಕಿಂ ನ ಶಕ್ನುಮಃ? 6 ಸಾಂಸಾರಿಕಶ್ರಮಸ್ಯ ಪರಿತ್ಯಾಗಾತ್ ಕಿಂ ಕೇವಲಮಹಂ ಬರ್ಣಬ್ರಾಹ್ಮಣಿವಾರಿತೌ? 7 ನಿಜಧನವ್ಯಯೇನ ಕಃ ಸಂಗ್ರಾಮಂ ಕರೋತಿ? ಕೋ ವಾ ದ್ರಾಕ್ಷಾಕ್ಷೇತ್ರಂ ಕೃತ್ವಾ ತತ್ಫಲಾನಿ ನ ಭುಂಕ್ತೀ? ಕೋ ವಾ ಪಶುವಜಂ ಪಾಲಯನ್ ತತ್ಫಲೋ ನ ಪಿವತಿ? 8 ಕಿಮಹಂ ಕೇವಲಾಂ ಮಾನುಷಿಕಾಂ ವಾಚಂ ವದಾಮಿ? ವ್ಯವಸ್ಥಾಯಾಂ ಕಿಮೇತಾದೃಶಂ ವಚನಂ ನ ವಿದ್ಯತೇ? 9 ಮೂಸಾವ್ಯವಸ್ಥಾಗ್ನೇ ಲಿಖಿತಮಾಸ್ತೇ, ತ್ವಂ ಶಸ್ತ್ರಮರ್ಧಕವ್ಯಷಸ್ಥಾಸ್ಯಂ ನ ಭಂತ್ಯಸೀತಿ | ಈಶ್ವರೇಣ ಬಲೀವದ್ಧಾ ನಾಮೇವ ಚಿನ್ತಾ ಕಿಂ ಕ್ರಿಯತೇ? 10 ಕಿಂ ವಾ ಸರ್ವಧಾಸ್ಮಾಕಂ ಕೃತೇ ತದ್ವಚನಂ ತೇನೋಕ್ತಂ? ಅಸ್ಮಾಕಮೇವ ಕೃತೇ ತಲ್ಲಿಖಿತಂ | ಯಃ ಕ್ಷೇತ್ರಂ ಕರ್ಷತಿ ತೇನ ಪ್ರತ್ಯಾಶಾಯುಕ್ತೇನ ಕರ್ಷ್ಯವ್ಯಂ, ಯಶ್ಚ ಶಸ್ತ್ರಾನಿ ಮರ್ಧಯತಿ ತೇನ ಲಾಭಪ್ರತ್ಯಾಶಾಯುಕ್ತೇನ ಮರ್ಧಿತವ್ಯಂ | 11 ಯುಷ್ಮತ್ಕೃತೇಽಸ್ಮಾಭಿಃ ಪಾರತ್ರಿಕಾಣಿ ಬೀಜಾನಿ ರೋಪಿತಾನಿ, ಅತೋ ಯುಷ್ಮಾಕಮೈಹಿಕಫಲಾನಾಂ ವಯಮ್ ಅಂಶಿನೋ ಭವಿಷ್ಯಾಮಃ ಕಿಮೇತತ್ ಮಹತ್ ಕರ್ಮ? 12 ಯುಷ್ಮಾಸು ಯೋಽಧಿಕಾರಸ್ತಸ್ಯ ಭಾಗಿನೋ ಯದ್ವ್ಯನ್ಯೇ ಭವೇಯುಸ್ಸಹ್ಯಭಾಜಿಸ್ತತೋಽಧಿಕಂ ಕಿಂ ತಸ್ಯ ಭಾಗಿಭಿ ನ ಭವಿತವ್ಯಂ? ಅಧಿಕನ್ತು ವಯಂ ತೇನಾಧಿಕಾರೇಣ ನ ವ್ಯವಹೃತವನ್ತಃ ಕಿನ್ತು ಖ್ರೀಷ್ಟೀಯಸುಸಂವಾದಸ್ಯ ಕೋಽಪಿ ವ್ಯಾಘಾತೋಽಸ್ಮಾಭಿಯನ್ವ ಜಾಯೇತ ತದರ್ಥಂ ಸರ್ವಂ ಸಹಾಮಹೇ | 13 ಅಪರಂ ಯೇ ಪವಿತ್ರವಸ್ತೂನಾಂ ಪರಿಚರ್ಯಾಂ ಕುವ್ಯನ್ತಿ ತೇ ಪವಿತ್ರವಸ್ತುತೋ ಭಕ್ತಾಣಿ ಲಭನ್ತೇ, ಯೇ ಚ ವೇದ್ಯಾಃ ಪರಿಚರ್ಯಾಂ ಕುವ್ಯನ್ತಿ ತೇ ವೇದಿಸ್ಥವಸ್ತೂನಾಮ್ ಅಂಶಿನೋ ಭವನ್ತೇತದ್ ಯೂಯಂ ಕಿಂ ನ ವಿದ? 14 ತದ್ವದ್ ಯೇ ಸುಸಂವಾದಂ ಘೋಷಯಂತಿ ತೈಃ ಸುಸಂವಾದೇನ ಜೀವಿತವ್ಯಮಿತಿ ಪ್ರಭುನಾದಿಷ್ಟಂ | 15 ಅಹಮೇತೇಷಾಂ ಸರ್ವೇಷಾಂ ಕಿಮಪಿ ನಾಶ್ರಿತವಾನ್ ಮಾಂ ಪ್ರತಿ ತದನುಸಾರಾತ್ ಆಚರಿತವ್ಯಮಿತ್ಯಾಶಯೇನಾಪಿ ಪತ್ರಮಿದಂ ಮಯಾ ನ ಲಿಖ್ಯತೇ ಯತಃ ಕೇನಾಪಿ ಜನೇನ ಮಮ ಯಶಸೋ ಮುಧಾಕರಣಾತ್ ಮಮ ಮರಣಂ ವರಂ | 16 ಸುಸಂವಾದಘೋಷಣಾತ್ ಮಮ ಯಶೋ ನ ಜಾಯತೇ ಯತಸ್ತದ್ಧೋಷಣಂ ಮಮಾವಶ್ಯಕಂ ಯದ್ವಹಂ ಸುಸಂವಾದಂ ನ ಘೋಷಯೇಯಂ ತರ್ಹಿ ಮಾಂ ಧಿಕ್ | 17 ಇಚ್ಛುಕೇನ ತತ್ ಕುವ್ಯತಾ ಮಯಾ ಫಲಂ ಲಪ್ಸ್ಯತೇ ಕಿನ್ತ್ವಾನಿಚ್ಛುಕೇಽಪಿ ಮಯಿ ತತ್ಕರ್ಮಣೋ ಭಾರೋಽರ್ಪಿತೋಽಸ್ಮಿ | 18 ಏತೇನ ಮಯಾ ಲಭ್ಯಂ ಫಲಂ ಕಿಂ? ಸುಸಂವಾದೇನ ಮಮ ಯೋಽಧಿಕಾರ ಆಸ್ತೇ ತಂ ಯದಭದ್ರಭಾವೇನ ನಾಚರೇಯಂ ತದರ್ಥಂ ಸುಸಂವಾದಘೋಷಣಸಮಯೇ ತಸ್ಯ ಖ್ರೀಷ್ಟೀಯಸುಸಂವಾದಸ್ಯ ನಿರ್ವಯೀಕರಣಮೇವ ಮಮ ಫಲಂ | 19 ಸರ್ವೇಷಾಮ್ ಅನಾಯತ್ನೋಽಹಂ ಯದ್ ಭೂರಿಶೋ ಲೋಕಾನ್ ಪ್ರತಿಪದ್ಯೇ ತದರ್ಥಂ ಸರ್ವೇಷಾಂ ದಾಸತ್ವಮಜ್ಞೇಕೃತವಾನ್ | 20 ಯಿಹೂದೀಯಾನ್ ಯತ್ ಪ್ರತಿಪದ್ಯೇ ತದರ್ಥಂ ಯಿಹೂದೀಯಾನಾಂ ಕೃತೇ ಯಿಹೂದೀಯಇವಾಭವಂ | ಯೇ ಚ ವ್ಯವಸ್ಥಾಯತ್ಯಾಸ್ತಾನ್ ಯತ್ ಪ್ರತಿಪದ್ಯೇ ತದರ್ಥಂ ವ್ಯವಸ್ಥಾನಾಯತ್ನೋ ಯೋಽಹಂ ಸೋಽಹಂ ವ್ಯವಸ್ಥಾಯತ್ಯಾನಾಂ ಕೃತೇ ವ್ಯವಸ್ಥಾಯತ್ತಇವಾಭವಂ | 21 ಯೇ ಚಾಲಭ್ಯವ್ಯವಸ್ಥಾಸ್ತಾನ್ ಯತ್ ಪ್ರತಿಪದ್ಯೇ ತದರ್ಥಮ್ ಈಶ್ವರಸ್ಯ ಸಾಕ್ಷಾದ್ ಅಲಭ್ಯವ್ಯವಸ್ಥೋ ನ ಭೂತ್ವಾ ಖ್ರೀಷ್ಟೇನ ಲಭ್ಯವ್ಯವಸ್ಥೋ ಯೋಽಹಂ ಸೋಽಹಮ್ ಅಲಭ್ಯವ್ಯವಸ್ಥಾನಾಂ ಕೃತೇಽಲಭ್ಯವ್ಯವಸ್ಥ ಇವಾಭವಂ | 22 ದುರ್ಬಲಾನ್ ಯತ್ ಪ್ರತಿಪದ್ಯೇ ತದರ್ಥಮಹಂ ದುರ್ಬಲಾನಾಂ ಕೃತೇ ದುರ್ಬಲಇವಾಭವಂ | ಇತ್ಥಂ ಕೇನಾಪಿ ಪ್ರಕಾರೇಣ ಕತಿಪಯಾ ಲೋಕಾ ಯನ್ಮಯಾ ಪರಿತ್ರಾಣಂ ಪ್ರಾಪ್ನುಯುಸ್ತದರ್ಥಂ ಯೋ ಯಾದೃಶ ಆಸೀತ್ ತಸ್ಯ ಕೃತೇ ಽಹಂ ತಾದೃಶಇವಾಭವಂ | 23 ಇದೃಶ್ಚ ಆಚಾರಃ ಸುಸಂವಾದಾರ್ಥಂ ಮಯಾ ಕ್ರಿಯತೇ ಯತೋಽಹಂ ತಸ್ಯ ಫಲಾನಾಂ ಸಹಭಾಗೀ ಭವಿತುಮಿಚ್ಛಾಮಿ | 24 ಪಣ್ಯಲಾಭಾರ್ಥಂ ಯೇ ಧಾವಂತಿ ಧಾವತಾಂ ತೇಷಾಂ ಸರ್ವೇಷಾಂ ಕೇವಲ ಏಕಃ ಪಣ್ಯಂ ಲಭತೇ ಯುಷ್ಮಾಭಿಃ ಕಿಮೇತನ್ಮ ಜ್ಞಾಯತೇ? ಅತೋ ಯೂಯಂ ಯಥಾ ಪಣ್ಯಂ ಲಪ್ಸ್ಯನ್ತೇ ತಥೈವ ಧಾವತ | 25 ಮಲ್ಲಾ ಅಪಿ ಸರ್ವಭೋಗೇ ಪರಿಮಿತಭೋಗಿನೋ ಭವಂತಿ ತೇ ತು ಮ್ಲಾನಾಂ ಸ್ವಜಂ ಲಿಪ್ಸಂತೇ ಕಿನ್ತು ವಯಮ್ ಅಮ್ಲಾನಾಂ ಲಿಪ್ತಾಮಹೇ | 26 ತಸ್ಮಾದ್ ಅಹಮಪಿ ಧಾವಾಮಿ ಕಿನ್ತು ಲಕ್ಷ್ಮಮನುದ್ವಿಶ್ಯ ಧಾವಾಮಿ ತನ್ಮಹಿ | ಅಹಂ ಮಲ್ಲಇವ ಯುಧ್ಯಾಮಿ

ಚ ಕಿನ್ನು ಛಾಯಾಮಾಘಾತಯನ್ನಿವ ಯುಧ್ಯಾಮಿ ತನ್ನಹಿ | 27 ಇತರಾನ್ ಪ್ರತಿ ಸುಸಂವಾದಂ ಘೋಷಯಿತ್ವಾಹಂ ಯತ್ ಸ್ವಯಮಗ್ರಾಹ್ಯೋ ನ ಭವಾಮಿ ತದರ್ಥಂ ದೇಹಮ್ ಅಹನ್ಮಿ ವಶೀಕುರ್ವೇ ಚ |

10

ಹೇ ಭ್ರಾತರಃ, ಅಸ್ಮತ್ಪಿತೃಪುರುಷಾನಧಿ ಯೂಯಂ ಯದಜ್ಞಾತಾ ನ ತಿಷ್ಠತೇತಿ ಮಮ ವಾಙ್ಮಾ ತೇ ಸರ್ವೇ ಮೇಘಾಧಃಸ್ಥಿತಾ ಬಭೂವುಃ ಸರ್ವೇ ಸಮುದ್ರಮಧ್ಯೇ ನ ವವ್ರಜುಃ, 2 ಸರ್ವೇ ಮೂಸಾಮುದ್ರಿಶ್ಚ ಮೇಘಸಮುದ್ರಯೋ ಮರ್ಜಿತಾ ಬಭೂವುಃ 3 ಸರ್ವ ಏಕಮ್ ಆತ್ಮಿಕಂ ಭಕ್ತಂ ಭುಬುಜಿರ ಏಕಮ್ ಆತ್ಮಿಕಂ ಪೇಯಂ ಪಪುಶ್ಚ 4 ಯತಸ್ತೇಽನುಚರತ ಆತ್ಮಿಕಾದ್ ಅಚಲಾತ್ ಲಬ್ಧಂ ತೋಯಂ ಪಪುಃ ಸೋಽಚಲಃ ಖ್ರೀಷ್ಣಋವ | 5 ತಥಾ ಸತ್ಯಮಿ ತೇಷಾಂ ಮಧ್ಯೇಽಧಿಕೇಷು ಲೋಕೇಷ್ಟೀಶ್ಚರೋ ನ ಸನ್ತುತೋಷೇತಿ ಹೇತೋಸ್ತೇ ಪ್ರನ್ನರೇ ನಿಪಾತಿತಾಃ | 6 ಏತಸ್ಮಿನ್ ತೇ ಽಸ್ಮಾಕಂ ನಿದರ್ಶನಸ್ವರೂಪಾ ಬಭೂವುಃ; ಅತಸ್ತೇ ಯಥಾ ಕುತಿತಾಭಿಲಾಷಿಣೋ ಬಭೂವುರಸ್ಮಾಭಿಸ್ತಥಾ ಕುತಿತಾಭಿಲಾಷಿಭಿ ನ೯ ಭವಿತವ್ಯಂ | 7 ಲಿಖಿತಮಾಸ್ತೇ, ಲೋಕಾ ಭೋಕ್ತುಂ ಪಾತು ಇರ್ಥೋಽವಿವಿಶುಸ್ತತಃ ಕ್ರೀಡಿತಮುತ್ಪಿತಾ ಇತಯನೇನ ಪ್ರಕಾರೇಣ ತೇಷಾಂ ಕೃತ್ವಿದ್ ಯದ್ವದ್ ದೇವಪೂಜಾ ಕೃತಾ ಯುಷ್ಮಾಭಿಸ್ತದ್ವತ್ ನ ಕ್ರಿಯತಾಂ | 8 ಅಪರಂ ತೇಷಾಂ ಕೃತ್ವಿದ್ ಯದ್ವದ್ ವ್ಯಭಿಚಾರಃ ಕೃತಸ್ತೇನ ಚೈಕಸ್ಮಿನ್ ದಿನೇ ತ್ರಯೋವಿಂಶತಿಸಹಸ್ರಾಣಿ ಲೋಕಾ ನಿಪಾತಿತಾಸ್ತದ್ವದ್ ಅಸ್ಮಾಭಿ ವ್ಯಭಿಚಾರೋ ನ ಕರ್ತವ್ಯಃ | 9 ತೇಷಾಂ ಕೇಚಿದ್ ಯದ್ವತ್ ಖ್ರೀಷ್ಣಂ ಪರೀಕ್ಷಿತವನ್ನಸ್ತಸ್ಮಾದ್ ಭುಜಜ್ಞ್ ನ೯ ಷ್ಣಾಶ್ಚ ತದ್ವದ್ ಅಸ್ಮಾಭಿಃ ಖ್ರೀಷ್ಣೋ ನ ಪರೀಕ್ಷಿತವ್ಯಃ | 10 ತೇಷಾಂ ಕೇಚಿದ್ ಯಥಾ ವಾಕ್ಯಲಹಂ ಕೃತವನ್ನಸ್ತಾರಣಾತ್ ಹನ್ತಾ ವಿನಾಶಿತಾಶ್ಚ ಯುಷ್ಮಾಭಿಸ್ತದ್ವದ್ ವಾಕ್ಯಲಹೋ ನ ಕ್ರಿಯತಾಂ | 11 ತಾನ್ ಪ್ರತಿ ಯಾನ್ಯೇತಾನಿ ಜಘಟಿರೇ ತಾನ್ಯಸ್ಮಾಕಂ ನಿದರ್ಶನಾನಿ ಜಗತಃ ಶೇಷಯುಗೇ ವತ್ಸಮಾನಾನಾಮ್ ಅಸ್ಮಾಕಂ ಶಿಕ್ಷಾರ್ಥಂ ಲಿಖಿತಾನಿ ಚ ಬಭೂವುಃ | (a10n g165) 12 ಅತಏವ ಯಃ ಕಶ್ಚಿದ್ ಸುಸ್ಥಿರಂಮನ್ಯಃ ಸ ಯನ್ನ ಪತೇತ್ ತತ್ರ ಸಾವಧಾನೋ ಭವತು | 13 ಮಾನುಷಿಕಪರೀಕ್ಷಾತಿರಿಕ್ತಾ ಕಾಪಿ ಪರೀಕ್ಷಾ ಯುಷ್ಮಾನ್ ನಾಕ್ರಾಮತ್, ಈಶ್ವರಶ್ಚ ವಿಶ್ವಾಸ್ಯಃ ಸೋಽತಿಶಕ್ತ್ಯಾಂ ಪರೀಕ್ಷಾಯಾಂ ಪತನಾತ್ ಯುಷ್ಮಾನ್ ರಕ್ಷಿಷ್ಯತಿ, ಪರೀಕ್ಷಾ ಚ ಯದ್ ಯುಷ್ಮಾಭಿಃ ಸೋಽಥುಂ ಶಕ್ಯತೇ ತದರ್ಥಂ ತಯಾ ಸಹ ನಿಸ್ತಾರಸ್ಯ ಪನ್ನಾನಂ ನಿರೂಪಯಿಷ್ಯತಿ | 14 ಹೇ ಪ್ರಿಯಭ್ರಾತರಃ, ದೇವಪೂಜಾತೋ ದೂರಮ್ ಅಪಸರತ | 15 ಅಹಂ ಯುಷ್ಮಾನ್ ವಿಜ್ಞಾನಂ ಮತ್ತಾ ಪ್ರಭಾಷೇ ಮಯಾ ಯತ್ ಕಥ್ಯತೇ ತದ್ ಯುಷ್ಮಾಭಿ ವಿವಿಚ್ಯತಾಂ | 16 ಯದ್ ಧನ್ಯವಾದಪಾತ್ರಮ್ ಅಸ್ಮಾಭಿ ಧನ್ಯಂ ಗದ್ಯತೇ ತತ್ ಕಿಂ ಖ್ರೀಷ್ಣಸ್ಯ ಶೋಣಿತಸ್ಯ ಸಹಭಾಗಿತ್ವಂ ನಹಿ? ಯಶ್ಚ ಪೂಪೋಽಸ್ಮಾಭಿ ಭಙ್ಗ್ಯತೇ ಸ ಕಿಂ ಖ್ರೀಷ್ಣಸ್ಯ ವಪುಷಃ ಸಹಭಾಗಿತ್ವಂ ನಹಿ? 17 ವಯಂ ಬಹವಃ ಸನ್ದೋಽಪ್ಯೇಕಪೂಪಸ್ವರೂಪಾ ಏಕಪಪುಃಸ್ವರೂಪಾಶ್ಚ ಭವಾಮುಃ, ಯತೋ ವಯಂ ಸರ್ವ ಏಕಪೂಪಸ್ಯ ಸಹಭಾಗಿನಃ | 18 ಯೂಯಂ ಶಾರೀರಿಕಮ್ ಇಸ್ರಾಯೇಲೀಯವಂಶಂ ನಿರೀಕ್ಷಧ್ವಂ | ಯೇ ಬಲೀನಾಂ ಮಾಂಸಾನಿ ಭುಜ್ಜತೇ ತೇ ಕಿಂ ಯಜ್ಜವೇದ್ಯಾಃ ಸಹಭಾಗಿನೋ ನ ಭವನ್ತಿ? 19 ಇತ್ಯನೇನ ಮಯಾ ಕಿಂ ಕಥ್ಯತೇ? ದೇವತಾ ವಾಸ್ತವೀಕೀ ದೇವತಾಯೈ ಬಲಿದಾನಂ ವಾ ವಾಸ್ತವಿಕಂ ಕಿಂ ಭವೇತ್? 20 ತನ್ನಹಿ ಕಿನ್ನು ಭಿನ್ನಜಾತಿಭಿ ಯೇರ್ ಬಲಯೋ ದೀಯಂತೇ ತ ಈಶ್ವರಾಯ ತನ್ನಹಿ ಭೂತೇಭ್ಯಏವ ದೀಯಂತೇ ತಸ್ಮಾದ್ ಯೂಯಂ ಯದ್ ಭೂತಾನಾಂ ಸಹಭಾಗಿನೋ ಭವಥೇತ್ಯಹಂ ನಾಭಿಲಷಾಮಿ | 21 ಪ್ರಭೋಃ ಕಂಸೇನ ಭೂತಾನಾಮಪಿ ಕಂಸೇನ ಪಾನಂ ಯುಷ್ಮಾಭಿರಸಾಧ್ಯಂ; ಯೂಯಂ ಪ್ರಭೋ ಭೋಜ್ಯಸ್ಯ ಭೂತಾನಾಮಪಿ ಭೋಜ್ಯಸ್ಯ ಸಹಭಾಗಿನೋ ಭವಿತುಂ ನ ಶಕ್ಯಧ | 22 ವಯಂ ಕಿಂ ಪ್ರಭುಂ ಸ್ವರ್ಧಿಷ್ಯಾಮಹೇ? ವಯಂ ಕಿಂ ತಸ್ಮಾದ್ ಬಲವನ್ತಃ? 23 ಮಾಂ ಪ್ರತಿ ಸರ್ವಂ ಕರ್ಮಾಪ್ರತಿಷಿದ್ಧಂ ಕಿನ್ನು ನ ಸರ್ವಂ ಹಿತಜನಕಂ ಸರ್ವಮ್ ಅಪ್ರತಿಷಿದ್ಧಂ ಕಿನ್ನು ನ ಸರ್ವಂ ನಿಷ್ಠಾನಕಂ | 24 ಆತ್ಮಹಿತಃ ಕೇನಾಪಿ ನ ಚೇಷ್ಟಿತವ್ಯಃ ಕಿನ್ನು ಸರ್ವೈಃ ಪರಹಿತಶ್ಚೇಷ್ಟಿತವ್ಯಃ | 25 ಅಪಣೇ ಯತ್ ಕ್ರಯ್ಯಂ ತದ್ ಯುಷ್ಮಾಭಿಃ ಸಂವೇದಸ್ಯಾರ್ಥಂ ಕಿಮಪಿ ನ ಪ್ಯಷ್ಟ್ವಾ ಭುಜ್ಯತಾಂ 26 ಯತಃ ಪೃಥಿವೀ ತನ್ನದ್ಭಸ್ಯಾ ಸರ್ವಂ ಪರಮೇಶ್ವರಸ್ಯ | 27 ಅಪರಮ್ ಅವಿಶ್ವಾಸಿಲೋಕಾನಾಂ ಕೇನಚಿತ್ ನಿಮನ್ವಿತಾ ಯೂಯಂ ಯದಿ ತತ್ರ ಜಿಗಮಿಷಥ ತರ್ಹಿ ತೇನ ಯದ್ ಯದ್ ಉಪಸ್ಥಾಪ್ಯತೇ ತದ್ ಯುಷ್ಮಾಭಿಃ ಸಂವೇದಸ್ಯಾರ್ಥಂ ಕಿಮಪಿ ನ ಪ್ಯಷ್ಟ್ವಾ ಭುಜ್ಯತಾಂ | 28 ಕಿನ್ನು ತತ್ರ ಯದಿ ಕಶ್ಚಿದ್ ಯುಷ್ಮಾನ್ ವದೇತ್ ಭಕ್ತಮೇತದ್ ದೇವತಾಯಾಃ ಪ್ರಸಾದ ಇತಿ ತರ್ಹಿ ತಸ್ಯ ಜ್ಞಾಪಯಿತುರನುರೋಧಾತ್ ಸಂವೇದಸ್ಯಾರ್ಥ್ಯಾ ತದ್ ಯುಷ್ಮಾಭಿ ನ೯ ಭೋಕ್ತವ್ಯಂ | ಪೃಥಿವೀ ತನ್ನದ್ಭಸ್ಯಾ ಸರ್ವಂ ಪರಮೇಶ್ವರಸ್ಯ, 29 ಸತ್ಯಮೇತತ್, ಕಿನ್ನು ಮಯಾ ಯಃ ಸಂವೇದೋ ನಿರ್ದಿಶ್ಯತೇ ಸ ತವ ನಹಿ ಪರಸ್ಯೈವ | 30 ಅನುಗ್ರಹಪಾತ್ರೇಣ ಮಯಾ ಧನ್ಯವಾದಂ ಕೃತ್ವಾ ಯದ್ ಭುಜ್ಯತೇ ತತ್ಪಾರಣಾದ್ ಅಹಂ ಕುತೋ ನಿನ್ನಿಷ್ಯೇ? 31 ತಸ್ಮಾದ್ ಭೋಜನಂ ಪಾನಮ್ ಅನ್ಯದ್ವಾ ಕರ್ಮ್ ಕುರ್ವದ್ಧಿ ಯುಷ್ಮಾಭಿಃ ಸರ್ವಮೇವೇಶ್ವರಸ್ಯ ಮಹಿಮ್ಯಃ ಪ್ರಕಾಶಾರ್ಥಂ ಕ್ರಿಯತಾಂ | 32 ಯಿಹೂದೀಯಾನಾಂ ಭಿನ್ನಜಾತೀಯಾನಾಮ್

ಈಶ್ವರಸ್ಯ ಸಮಾಜಸ್ಯ ವಾ ವಿಘ್ನಜನಕ್ಕೆ ಯುಷ್ಣಾಭಿ ನ೯ ಭವಿತವ್ಯಂ | 33 ಅಹಮಪ್ಯಾತ್ಮಹಿತಮ್ ಅಚೇಷ್ಟಮಾನೋ ಬಹೂನಾಂ ಪರಿತಾಣಾರ್ಥಂ ತೇಷಾಂ ಹಿತಂ ಚೇಷ್ಟಮಾನಃ ಸರ್ವವಿಷಯೇ ಸರ್ವೇಷಾಂ ತುಷ್ಟಿಕರೋ ಭವಾಮೀತ್ಯನೇನಾಹಂ ಯದ್ವತ್ ಖ್ರೀಷ್ಟಸ್ಯಾನುಗಾಮೀ ತದ್ವದ್ ಯೂಯಂ ಮಮಾನುಗಾಮಿನೋ ಭವತ |

11 ಹೇ ಭ್ರಾತರಃ, ಯೂಯಂ ಸರ್ವಸ್ಮಿನ್ ಕಾರ್ಯೈ ವಾಂ ಸ್ಮರಥ ಮಯಾ ಚ ಯಾದ್ಯಗುಪದಿಷ್ಟಾಸ್ತಾದ್ಯಗಾಚರಥೈತತ್ಕಾರಣಾತ್ ಮಯಾ ಪ್ರಶಂಸನೀಯಾ ಆದ್ಯೇ | 2 ತಥಾಪಿ ಮಮೈಷಾ ವಾಙ್ಮಾ ಯದ್ ಯೂಯಮಿದಮ್ ಅವಗತಾ ಭವಥ, 3 ಏಕೈಕಸ್ಯ ಪುರುಷಸ್ಯೋತ್ತಮಾಜ್ಞಸ್ವರೂಪಃ ಖ್ರೀಷ್ಟಃ, ಯೋಷಿತಶ್ಲೋತ್ತಮಾಜ್ಞಸ್ವರೂಪಃ ಪುಮಾನ್, ಖ್ರೀಷ್ಟಸ್ಯ ಬೋತ್ತಮಾಜ್ಞಸ್ವರೂಪ ಈಶ್ವರಃ | 4 ಅಪರಮ್ ಅಚ್ಛಾದಿತೋತ್ತಮಾಜ್ಞೇನ ಯೇನ ಪುಂಸಾ ಪ್ರಾರ್ಥನಾ ಕ್ರಿಯತ ಈಶ್ವರೀಯವಾಣೀ ಕಥ್ಯತೇ ವಾ ತೇನ ಸ್ತ್ರೀಯೋತ್ತಮಾಜ್ಞಮ್ ಅವಜ್ಞಾಯತೇ | 5 ಅನಾಚ್ಛಾದಿತೋತ್ತಮಾಜ್ಞಯಾ ಯಯಾ ಯೋಷಿತಾ ಚ ಪ್ರಾರ್ಥನಾ ಕ್ರಿಯತ ಈಶ್ವರೀಯವಾಣೀ ಕಥ್ಯತೇ ವಾ ತಯಾಪಿ ಸ್ತ್ರೀಯೋತ್ತಮಾಜ್ಞಮ್ ಅವಜ್ಞಾಯತೇ ಯತಃ ಸಾ ಮುಣ್ಣಿತಶಿರಃಸದೃಶಾ | 6 ಅನಾಚ್ಛಾದಿತಮಸ್ತಕಾ ಯಾ ಯೋಷಿತ ತಸ್ಯಾಃ ಶಿರಃ ಮುಣ್ಣನೀಯಮೇವ ಕಿನ್ನು ಯೋಷಿತಃ ಕೇಶಭ್ಜೇದನಂ ಶಿರೋಮುಣ್ಣನಂ ವಾ ಯದಿ ಲಜ್ಜಾಜನಕಂ ಭವೇತ್ ತರ್ಹಿ ತಯಾ ಸ್ತಶಿರ ಆಚ್ಛಾದ್ಯತಾಂ | 7 ಪುಮಾನ್ ಈಶ್ವರಸ್ಯ ಪ್ರತಿಮೂರ್ತಿಃ ಪ್ರತಿತೇಜಃಸ್ವರೂಪಶ್ಚ ತಸ್ಮಾತ್ ತೇನ ಶಿರೋ ನಾಚ್ಛಾದನೀಯಂ ಕಿನ್ನು ಸೀಮನ್ವಿನೀ ಪುಂಸಃ ಪ್ರತಿಬಿಮ್ಬಸ್ವರೂಪಾ | 8 ಯತೋ ಯೋಷಾತಃ ಪುಮಾನ್ ನೋದಪಾದಿ ಕಿನ್ನು ಪುಂಸೋ ಯೋಷಿದ್ ಉದಪಾದಿ | 9 ಅಧಿಕನ್ನು ಯೋಷಿತಃ ಕೃತೇ ಪುಂಸಃ ಸೃಷ್ಟಿ ನ೯ ಬಭೂವ ಕಿನ್ನು ಪುಂಸಃ ಕೃತೇ ಯೋಷಿತಃ ಸೃಷ್ಟಿ ಬ೯ಭೂವ | 10 ಇತಿ ಹೇತೋ ದೂರತಾನಾಮ್ ಆದರಾದ್ ಯೋಷಿತಾ ಶಿರಸ್ಪದೀನತಾಸೂಚಕಮ್ ಅವರಣಂ ದೃಶ್ಯವ್ಯಂ | 11 ತಥಾಪಿ ಪ್ರಭೋ ವಿಧಿನಾ ಪುಮಾಂಸಂ ವಿನಾ ಯೋಷಿನ್ ಜಾಯತೇ ಯೋಷಿತಃ ಪುನಾ ಪುಮಾನ್ ನ ಜಾಯತೇ | 12 ಯತೋ ಯಥಾ ಪುಂಸೋ ಯೋಷಿದ್ ಉದಪಾದಿ ತಥಾ ಯೋಷಿತಃ ಪುಮಾನ್ ಜಾಯತೇ, ಸರ್ವವಸ್ತುನಿ ಚೇಶ್ವರಾದ್ ಉತ್ಪದ್ಯಂತೇ | 13 ಯುಷ್ಣಾಭಿರೇವೈತದ್ ವಿವಿಚ್ಛತಾಂ, ಅನಾವೃತಯಾ ಯೋಷಿತಾ ಪ್ರಾರ್ಥನಂ ಕಿಂ ಸುದೃಶ್ಯಂ ಭವೇತ್? 14 ಪುರುಷಸ್ಯ ದೀರ್ಘಕೇಶತ್ವಂ ತಸ್ಯ ಲಜ್ಜಾಜನಕಂ, ಕಿನ್ನು ಯೋಷಿತೋ ದೀರ್ಘಕೇಶತ್ವಂ ತಸ್ಯ ಗೌರವಜನಕಂ 15 ಯತ ಆಚ್ಛಾದನಾಯ ತಸ್ಯೈ ಕೇಶಾ ದತ್ತಾ ಇತಿ ಕಿಂ ಯುಷ್ಣಾಭಿಃ ಸ್ವಭಾವತೋ ನ ಶಿಕ್ಷ್ಯತೇ? 16 ಅತ್ರ ಯದಿ ಕಶ್ಚಿದ್ ವಿವದಿತುಮ್ ಇಚ್ಛೇತ್ ತಹ್ಯಸ್ಯಾಕಮ್ ಈಶ್ವರೀಯಸಮಿತೀನಾಙ್ಚ ತಾದೃಶೀ ರೀತಿ ನ೯ ವಿದ್ಯತೇ | 17 ಯುಷ್ಣಾಭಿ ನ೯ ಭದ್ರಾಯ ಕಿನ್ನು ಕುತ್ಸಿತಾಯ ಸಮಾಗಮ್ಯತೇ ತಸ್ಮಾದ್ ಏತಾನಿ ಭಾಷಮಾಣೇನ ಮಯಾ ಯೂಯಂ ನ ಪ್ರಶಂಸನೀಯಾಃ | 18 ಪ್ರಥಮತಃ ಸಮಿತೌ ಸಮಾಗತಾನಾಂ ಯುಷ್ಣಾಕಂ ಮಧ್ಯೇ ಭೇದಾಃ ಸನ್ನೀತಿ ವಾರ್ತಾ ಮಯಾ ಶ್ರೂಯತೇ ತನ್ನದ್ಯೇ ಕಿಞ್ಚಿತ್ ಸತ್ಯಂ ಮನ್ಯತೇ ಚ | 19 ಯತೋ ಹೇತೋ ಯುಷ್ಣನ್ಯದ್ಯೇ ಯೇ ಪರೀಕ್ಷಿತಾಸ್ತೇ ಯತ್ ಪ್ರಕಾಶ್ಯಂತೇ ತದರ್ಥಂ ಭೇದ್ಯೈ ಭವಿತವ್ಯಮೇವ | 20 ಏಕತ್ರ ಸಮಾಗತೈ ಯುಷ್ಣಾಭಿಃ ಪ್ರಭಾವಂ ಭೇಜ್ಯಂ ಭುಜ್ಯತ ಇತಿ ನಹಿ; 21 ಯತೋ ಭೋಜನಕಾಲೇ ಯುಷ್ಣಾಕಮೇಕೈಕೇನ ಸ್ವಕೀಯಂ ಭಕ್ಯಂ ತೂರ್ಣಂ ಗ್ರಸ್ಯತೇ ತಸ್ಮಾದ್ ಏಕೋ ಜನೋ ಬುಭುಕ್ಷಿತಸ್ತಿಷ್ಯತಿ, ಅನ್ಯಶ್ಚ ಪರಿತ್ಯಪ್ನೋ ಭವತಿ | 22 ಭೋಜನಪಾನಾರ್ಥಂ ಯುಷ್ಣಾಕಂ ಕಿಂ ವೇಶ್ಠಾನಿ ನ ಸನ್ನಿ? ಯುಷ್ಣಾಭಿ ವಾಃ ಕಿಮ್ ಈಶ್ವರಸ್ಯ ಸಮಿತಿಂ ತುಚ್ಛೇಕೃತ್ಯ ದೀನಾ ಲೋಕಾ ಅವಜ್ಞಾಯಂತೇ? ಇತ್ಯನೇನ ಮಯಾ ಕಿಂ ವಕ್ರವ್ಯಂ? ಯೂಯಂ ಕಿಂ ಮಯಾ ಪ್ರಶಂಸನೀಯಾಃ? ಏತಸ್ಮಿನ್ ಯೂಯಂ ನ ಪ್ರಶಂಸನೀಯಾಃ | 23 ಪ್ರಭುತೋ ಯ ಉಪದೇಶೋ ಮಯಾ ಲಬ್ಧೋ ಯುಷ್ಣಾಸು ಸಮರ್ಪಿತಶ್ಚ ಸ ಏಷಃ | 24 ಪರಕರಸಮರ್ಪಣಕ್ಷಪಾಯಾಂ ಪ್ರಭು ಯೀಶುಃ ಪೂಪಮಾದಾಯೇಶ್ವರಂ ಧನ್ಯಂ ವ್ಯಾಹೃತ್ಯ ತಂ ಭಜ್ಯಾತ್ವಾ ಭಾಷಿತವಾನ್ ಯುಷ್ಣಾಭಿರೇತದ್ ಗೃಹ್ಯತಾಂ ಭುಜ್ಯತಾಙ್ಚ ತದ್ ಯುಷ್ಣತ್ವತೇ ಭಗ್ನಂ ಮಮ ಶರೀರಂ; ಮಮ ಸ್ಮರಣಾರ್ಥಂ ಯುಷ್ಣಾಭಿರೇತತ್ ಕ್ರಿಯತಾಂ | 25 ಪುನಶ್ಚ ಭೇಜನಾತ್ ಪರಂ ತಥೈವ ಕಂಸಮ್ ಆದಾಯ ತೇನೋಕ್ತಂ ಕಂಸೋಽಯಂ ಮಮ ಶೋಣಿತೇನ ಸ್ಥಾಪಿತೋ ನೂತನನಿಯಮಃ; ಯತಿವಾರಂ ಯುಷ್ಣಾಭಿರೇತತ್ ಪೀಯತೇ ತತಿವಾರಂ ಮಮ ಸ್ಮರಣಾರ್ಥಂ ಪೀಯತಾಂ | 26 ಯತಿವಾರಂ ಯುಷ್ಣಾಭಿರೇಷ ಪೂಪೋ ಭುಜ್ಯತೇ ಭಾಜನೇನಾನೇನ ಪೀಯತೇ ಚ ತತಿವಾರಂ ಪ್ರಭೋರಾಗಮನಂ ಯಾವತ್ ತಸ್ಯ ಮೃತ್ಯುಃ ಪ್ರಕಾಶ್ಯತೇ | 27 ಅಪರಙ್ಚ ಯಃ ಕಶ್ಚಿದ್ ಅಯೋಗ್ಯತ್ವೇನ ಪ್ರಭೋರಿಮಂ ಪೂಪಮ್ ಅಶ್ವಾತಿ ತಸ್ಯಾನೇನ ಭಾಜನೇನ ಪಿವತಿ ಚ ಸ ಪ್ರಭೋಃ ಕಾಯರುಧಿರಯೋ ದ೯ಣ್ಣದಾಯೀ ಭವಿಷ್ಯತಿ | 28 ತಸ್ಮಾತ್ ಮಾನವೇನಾಗ್ರ ಆತ್ಮಾನ ಪರೀಕ್ಷ್ಯ ಪಶ್ಯಾದ್ ಏಷ ಪೂಪೋ ಭುಜ್ಯತಾಂ ಕಂಸೇನಾನೇನ ಚ ಪೀಯತಾಂ | 29 ಯೇನ ಚಾನರ್ಹತ್ವೇನ ಭುಜ್ಯತೇ ಪೀಯತೇ ಚ ಪ್ರಭೋಃ

ಕಾಯಮ್ ಅವಿಮೃತಶತಾ ತೇನ ದಣ್ಣಪ್ರಾಪ್ತಯೇ ಭುಜ್ಯತೇ ಪೀಯತೇ ಚ | 30 ಏತತ್ಕಾರಣಾದ್ ಯುಷ್ಮಾಕಂ ಭೂರಿಶೋ ಲೋಕಾ ದುರ್ಬಲಾ ರೋಗಿಣಶ್ಚ ಸನ್ನಿ ಬಹವಶ್ಚ ಮಹಾನಿದ್ರಾಂ ಗತಾಃ | 31 ಅಸ್ಮಾಭಿ ಯದ್ಯಾತ್ಮವಿಚಾರೋಽಕಾರಿಷ್ಯತ ತರ್ಹಿ ದಕ್ಷೋ ನಾಲಪ್ಸ್ಯತಃ | 32 ಕಿನ್ನು ಯದಾಸ್ಮಾಕಂ ವಿಚಾರೋ ಭವತಿ ತದಾ ವಯಂ ಜಗತೋ ಜನ್ಯಃ ಸಮಂ ಯದ್ ದಣ್ಣಂ ನ ಲಭಾಮಹೇ ತದರ್ಥಂ ಪ್ರಭುನಾ ಶಾಸ್ತಿಂ ಭುಂಜ್ಯಹೇ | 33 ಹೇ ಮಮ ಭ್ರಾತರಃ, ಭೋಜನಾರ್ಥಂ ಮಿಲಿತಾನಾಂ ಯುಷ್ಮಾಕಮ್ ಏಕೇನೇತರೋಽನುಗೃಹ್ಯತಾಂ | 34 ಯಶ್ಚ ಬುಭುಕ್ಷಿತಃ ಸ ಸ್ವಗೃಹೇ ಭುಜ್ಯಾಂ | ದಣ್ಣಪ್ರಾಪ್ತಯೇ ಯುಷ್ಮಾಭಿ ನ ಸಮಾಗಮ್ಯತಾಂ | ಏತದ್ಗಿನ್ನಂ ಯದ್ ಆದೇಷ್ಟವ್ಯಂ ತದ್ ಯುಷ್ಮತ್ಸಮೀಪಾಗಮನಕಾಲೇ ಮಯಾದೇಕ್ಷ್ಯತೇ |

12 ಹೇ ಭ್ರಾತರಃ, ಯೂಯಂ ಯದ್ ಆತ್ಮಿಕಾನ್ ದಾಯಾನ್ ಅನವಗತಾಸ್ತಿಷ್ಯಥ ತದಹಂ ನಾಭಿಲಷಾಮಿ | 2 ಪೂರ್ವಂ ಭಿನ್ನಜಾತೀಯಾ ಯೂಯಂ ಯದ್ವದ್ ವಿನೀತಾಸ್ತದ್ವದ್ ಅವಾಕ್ಯತಿಮಾನಾಮ್ ಅನುಗಾಮಿನ ಆಧ್ಯಮ್ ಇತಿ ಜಾನೀಥ | 3 ಇತಿ ಹೇತೋರಹಂ ಯುಷ್ಮಭ್ಯಂ ನಿವೇದಯಾಮಿ, ಈಶ್ವರಸ್ಯಾತ್ಮನಾ ಭಾಷಮಾಣಃ ಕೋಽಪಿ ಯೀಶುಂ ಶಪ್ತ ಇತಿ ನ ವ್ಯಾಹರತಿ, ಪುನಶ್ಚ ಪವಿತ್ರೇಣಾತ್ಮನಾ ವಿನೀತಂ ವಿನಾನ್ಯಃ ಕೋಽಪಿ ಯೀಶುಂ ಪ್ರಭುರಿತಿ ವ್ಯಾಹರ್ತುಂ ನ ಶಕ್ನೋತಿ | 4 ದಾಯಾ ಬಹುವಿಧಾಃ ಕಿನ್ವೇಕಃ ಆತ್ಮಾ 5 ಪರಿಚರ್ಯಾಶ್ಚ ಬಹುವಿಧಾಃ ಕಿನ್ವೇಕಃ ಪ್ರಭುಃ | 6 ಸಾಧನಾನಿ ಬಹುವಿಧಾನಿ ಕಿನ್ನು ಸರ್ವೇಷು ಸರ್ವಸಾಧಕ ಈಶ್ವರ ಏಕಃ | 7 ಏಕೈಕಸ್ಮೈ ತಸ್ಯಾತ್ಮನೋ ದರ್ಶನಂ ಪರಹಿತಾರ್ಥಂ ದೀಯತೇ | 8 ಏಕಸ್ಮೈ ತೇನಾತ್ಮನಾ ಜ್ಞಾನವಾಕ್ಯಂ ದೀಯತೇ, ಅನ್ಯಸ್ಮೈ ತೇನೈವಾತ್ಮನಾದಿಷ್ಟಂ ವಿದ್ಯಾವಾಕ್ಯಮ್, 9 ಅನ್ಯಸ್ಮೈ ತೇನೈವಾತ್ಮನಾ ವಿಶ್ವಾಸಃ, ಅನ್ಯಸ್ಮೈ ತೇನೈವಾತ್ಮನಾ ಸ್ವಾಸ್ಥ್ಯದಾನಶಕ್ತಿಃ, 10 ಅನ್ಯಸ್ಮೈ ದುಃಸಾಧ್ಯಸಾಧನಶಕ್ತಿರನ್ಯಸ್ಮೈ ಚೇಶ್ವರೀಯಾದೇಶಃ, ಅನ್ಯಸ್ಮೈ ಚಾತಿಮಾನುಷಿಕಸ್ಯಾದೇಶಸ್ಯ ವಿಚಾರಸಾಮರ್ಥ್ಯಮ್, ಅನ್ಯಸ್ಮೈ ಪರಭಾಷಾಭಾಷಣಶಕ್ತಿರನ್ಯಸ್ಮೈ ಚ ಭಾಷಾರ್ಥಭಾಷಣಸಾಮರ್ಥ್ಯಂ ದೀಯತೇ | 11 ಏಕೇನಾದ್ವಿತೀಯೇನಾತ್ಮನಾ ಯಥಾಭಿಲಾಷಮ್ ಏಕೈಕಸ್ಮೈ ಜನಾಯೈಕೈಕಂ ದಾನಂ ವಿತರತಾ ತಾನಿ ಸರ್ವಾಣಿ ಸಾಧ್ಯಂತೇ | 12 ದೇಹ ಏಕಃ ಸನ್ನಪಿ ಯದ್ವದ್ ಬಹುಜ್ಜಯುಕ್ತೋ ಭವತಿ, ತಸ್ಯೈಕಸ್ಯ ವಪುಷೋ ಽಜ್ಞಾನಾಂ ಬಹುತ್ವೇನ ಯದ್ವದ್ ಏಕಂ ವಪು ಭವತಿ, ತದ್ವತ್ ಖೀಷ್ಟಃ | 13 ಯತೋ ಹೇತೋ ಯಿಹೂದಿಭಿನ್ನಜಾತೀಯದಾಸಸ್ವತನ್ತ್ರಾ ವಯಂ ಸರ್ವೇ ಮಜ್ಜನೇನ್ಯೈಕೇನಾತ್ಮನೈಕದೇಹೀಕೃತಾಃ ಸರ್ವೇ ಚೈಕಾತ್ಮಭುಕ್ತಾ ಅಭವಾಮ | 14 ಏಕೇನಾಜ್ಞೇನ ವಪು ನ ಸ ಭವತಿ ಕಿನ್ನು ಬಹುಭಿಃ | 15 ತತ್ರ ಚರಣಂ ಯದಿ ವದೇತ್ ನಾಹಂ ಹಸ್ತಸ್ಮಾತ್ ಶರೀರಸ್ಯ ಭಾಗೋ ನಾಸ್ತೀತಿ ತರ್ಹ್ಯನೇನ ಶರೀರಾತ್ ತಸ್ಯ ವಿಯೋಗೋ ನ ಭವತಿ | 16 ಶ್ರೋತ್ರಂ ವಾ ಯದಿ ವದೇತ್ ನಾಹಂ ನಯನಂ ತಸ್ಮಾತ್ ಶರೀರಸ್ಯಾಂಶೋ ನಾಸ್ತೀತಿ ತರ್ಹ್ಯನೇನ ಶರೀರಾತ್ ತಸ್ಯ ವಿಯೋಗೋ ನ ಭವತಿ | 17 ಕೃತ್ಸಂ ಶರೀರಂ ಯದಿ ದರ್ಶನೇನ್ವಿಯಂ ಭವೇತ್ ತರ್ಹಿ ಶ್ರವಣೇನ್ವಿಯಂ ಕುತ್ರ ಸ್ಯಾಸ್ಯತಿ? ತತ್ ಕೃತ್ಸಂ ಯದಿ ವಾ ಶ್ರವಣೇನ್ವಿಯಂ ಭವೇತ್ ತರ್ಹಿ ಘ್ರಣೇನ್ವಿಯಂ ಕುತ್ರ ಸ್ಯಾಸ್ಯತಿ? 18 ಕಿನ್ವಿದಾನೀಮ್ ಈಶ್ವರೇಣ ಯಥಾಭಿಲಷಿತಂ ತಥೈವಾಜ್ಞಪ್ರತ್ಯಜ್ಞಾನಾಮ್ ಏಕೈಕಂ ಶರೀರೇ ಸ್ಯಾಪಿತಂ | 19 ತತ್ ಕೃತ್ಸಂ ಯದ್ಯೇಕಾಜ್ಞರೂಪಿ ಭವೇತ್ ತರ್ಹಿ ಶರೀರೇ ಕುತ್ರ ಸ್ಯಾಸ್ಯತಿ? 20 ತಸ್ಮಾದ್ ಅಜ್ಞಾನಿ ಬಹೂನಿ ಸನ್ನಿ ಶರೀರಂ ತ್ವೇಕಮೇವ | 21 ಅತಃವ ತ್ವಯಾ ಮಮ ಪ್ರಯೋಜನಂ ನಾಸ್ತೀತಿ ವಾಚಂ ಪಾಣಿಂ ವದಿತುಂ ನಯನಂ ನ ಶಕ್ನೋತಿ, ತಥಾ ಯುವಾಭ್ಯಾಂ ಮಮ ಪ್ರಯೋಜನಂ ನಾಸ್ತೀತಿ ಮೂರ್ಧ್ನಾ ಚರಣೌ ವದಿತುಂ ನ ಶಕ್ನೋತಿಃ; 22 ವಸ್ತುತಸ್ಯ ವಿಗ್ರಹಸ್ಯ ಯಾನ್ಯಜ್ಞಾನ್ಯಸ್ಮಾಭಿ ದುರ್ಬಲ್ಯಾನಿ ಬುದ್ಧಂತೇ ತಾನ್ಯೇವ ಸಪ್ರಯೋಜನಾನಿ ಸನ್ನಿ | 23 ಯಾನಿ ಚ ಶರೀರಮಧ್ಯೇಽವಮನ್ಯಾನಿ ಬುದ್ಧತೇ ತಾನ್ಯಸ್ಮಾಭಿರಧಿಕಂ ಶೋಭ್ಯಂತೇ | ಯಾನಿ ಚ ಕುದೃಶ್ಯಾನಿ ತಾನಿ ಸುದೃಶ್ಯತರಾಣಿ ಕ್ರಿಯಂತೇ 24 ಕಿನ್ನು ಯಾನಿ ಸ್ವಯಂ ಸುದೃಶ್ಯಾನಿ ತೇಷಾಂ ಶೋಭನಮ್ ನಿಷ್ಟಯೋಜನಂ | 25 ಶರೀರಮಧ್ಯೇ ಯದ್ ಭೇದೋ ನ ಭವೇತ್ ಕಿನ್ನು ಸರ್ವಾಣ್ಯಜ್ಞಾನಿ ಯದ್ ಏಕಭಾವೇನ ಸರ್ವೇಷಾಂ ಹಿತಂ ಚಿನ್ನುಯನ್ನಿ ತದರ್ಥಮ್ ಈಶ್ವರೇಣಾಪ್ರಧಾನಮ್ ಆದರಣೀಯಂ ಕೃತ್ಯಾ ಶರೀರಂ ವಿರಚಿತಂ | 26 ತಸ್ಮಾದ್ ಏಕಸ್ಯಾಜ್ಞಸ್ಯ ಪೀಡಾಯಾಂ ಜಾತಾಯಾಂ ಸರ್ವಾಣ್ಯಜ್ಞಾನಿ ತೇನ ಸಹ ಪೀಡ್ಯಂತೇ, ಏಕಸ್ಯ ಸಮಾದರೇ ಜಾತೇ ಚ ಸರ್ವಾಣಿ ತೇನ ಸಹ ಸಂಹೃಷ್ಯಂತಿ | 27 ಯೂಯಂ ಖ್ಯಾ ಖೀಷ್ಟಸ್ಯ ಶರೀರಂ, ಯುಷ್ಮಾಕಮ್ ಏಕೈಕಶ್ಚ ತಸ್ಯೈಕೈಕಮ್ ಅಜ್ಞಂ | 28 ಕೇಚಿತ್ ಕೇಚಿತ್ ಸಮಿತಾವೀಶ್ವರೇಣ ಪ್ರಥಮತಃ ಪ್ರೇರಿತಾ ದ್ವಿತೀಯತ ಈಶ್ವರೀಯಾದೇಶವಕ್ತಾರಸ್ಯತೀಯತ ಉಪದೇಷ್ಣಾರೋ ನಿಯುಕ್ತಾಃ, ತತಃ ಪರಂ ಕೇಭ್ಯೋಽಪಿ ಚಿತ್ರಕಾರ್ಯಸಾಧನಸಾಮರ್ಥ್ಯಮ್ ಅನಾಮಯಕರಣಶಕ್ತಿರಪಕ್ಯತೌ ಲೋಕಶಾಸನೇ ವಾ ನೈಪುಣ್ಯಂ ನಾನಾಭಾಷಾಭಾಷಣಸಾಮರ್ಥ್ಯಂ ವಾ ತೇನ ವ್ಯತಾರಿ | 29 ಸರ್ವೇ ಕಿಂ ಪ್ರೇರಿತಾಃ? ಸರ್ವೇ ಕಿಮ್ ಈಶ್ವರೀಯಾದೇಶವಕ್ತಾರಃ? ಸರ್ವೇ ಕಿಮ್ ಉಪದೇಷ್ಣಾರಃ? ಸರ್ವೇ ಕಿಂ ಚಿತ್ರಕಾರ್ಯಸಾಧಕಾಃ? 30 ಸರ್ವೇ ಕಿಮ್ ಅನಾಮಯಕರಣಶಕ್ತಿಯುಕ್ತಾಃ?

ಸರ್ವೇ ಕಿಂ ಪರಭಾಷಾವಾದಿನಃ? ಸರ್ವೇ ವಾ ಕಿಂ ಪರಭಾಷಾರ್ಥಪ್ರಕಾಶಕಾಃ? 31 ಯೂಯಂ ಶ್ರೇಷ್ಠದಾಯಾನ್ ಲಬ್ಧುಂ ಯತದ್ಧಂ | ಅನೇನ ಯೂಯಂ ಮಯಾ ಸರ್ವೋತ್ತಮಮಾರ್ಗಂ ದರ್ಶಯಿತವ್ಯಾಃ |

13 ಮರ್ತ್ಯಸ್ಥಗೀಯಾಣಾಂ ಭಾಷಾ ಭಾಷಮಾಣೋಽಹಂ ಯದಿ ಪ್ರೇಮಹೀನೋ ಭವೇಯಂ ತರ್ಹಿ ವಾದಕತಾಲಸ್ವರೂಪೋ ನಿನಾದಕಾರಿಭೇರೀಸ್ವರೂಪಶ್ಚ ಭವಾಮಿ | 2 ಅಪರಂಶ್ಚ ಯದ್ಯಹಮ್ ಈಶ್ವರೀಯಾದೇಶಾಡ್ಯಃ ಸ್ಯಾಂ ಸರ್ವಾಣಿ ಗುಪ್ತವಾಕ್ಯಾನಿ ಸರ್ವವಿದ್ಯಾಞ್ಚ ಜಾನೀಯಾಂ ಪೂರ್ಣವಿಶ್ವಾಸಃ ಸನ್ ಶ್ರೈಲಾನ್ ಸ್ಥಾನಾನ್ತರೀಕರ್ತುಂ ಶಕ್ನುಯಾಞ್ಚ ಕಿನ್ತು ಯದಿ ಪ್ರೇಮಹೀನೋ ಭವೇಯಂ ತರ್ಹ್ಯಗಣನೀಯ ಏವ ಭವಾಮಿ | 3 ಅಪರಂ ಯದ್ಯಹಮ್ ಅನ್ಯದಾನೇನ ಸರ್ವಸ್ತಂ ತ್ಯಜೇಯಂ ದಾಹನಾಯ ಸ್ವಶರೀರಂ ಸಮರ್ಪಯೇಯಾಞ್ಚ ಕಿನ್ತು ಯದಿ ಪ್ರೇಮಹೀನೋ ಭವೇಯಂ ತರ್ಹಿ ತತ್ಸರ್ವಂ ಮದರ್ಥಂ ನಿಷ್ಠಲಂ ಭವತಿ | 4 ಪ್ರೇಮ ಚಿರಸಹಿಷ್ಣು ಹಿತ್ಯಪಿ ಚ, ಪ್ರೇಮ ನಿರ್ದೋಷಮ್ ಅಶರಂ ನಿರ್ಗರ್ವ್ಯಾಞ್ಚ | 5 ಅಪರಂ ತತ್ ಕುತ್ರಿತಂ ನಾಚರತಿ, ಆತ್ಮಚೇಷ್ಟಾಂ ನ ಕುರುತೇ ಸಹಸಾ ನ ಕ್ರುದ್ಯತಿ ಪರಾನಿಷ್ಠಂ ನ ಚಿನ್ತಯತಿ, 6 ಅಧರ್ಮೋ ನ ತುಷ್ಯತಿ ಸತ್ಯ ಏವ ಸನ್ತುಷ್ಯತಿ | 7 ತತ್ ಸರ್ವಂ ತಿತಿಕ್ಷತೇ ಸರ್ವತ್ರ ವಿಶ್ವಸಿತಿ ಸರ್ವತ್ರ ಭದ್ರಂ ಪ್ರತೀಕ್ಷತೇ ಸರ್ವಂ ಸಹತೇ ಚ | 8 ಪ್ರೇಮೋ ಲೋಪಃ ಕದಾಪಿ ನ ಭವಿಷ್ಯತಿ, ಈಶ್ವರೀಯಾದೇಶಕಥನಂ ಲೋಪ್ಯತೇ ಪರಭಾಷಾಭಾಷಣಂ ನಿವರ್ತಿಷ್ಯತೇ ಜ್ಞಾನಮಪಿ ಲೋಪಂ ಯಾಸ್ಯತಿ | 9 ಯತೋಽಸ್ಮಾಕಂ ಜ್ಞಾನಂ ಖಣ್ಣಮಾತ್ರಮ್ ಈಶ್ವರೀಯಾದೇಶಕಥನಮಪಿ ಖಣ್ಣಮಾತ್ರಂ | 10 ಕಿನ್ತು ಸ್ವಾಸು ಸಿದ್ಧತಾಂ ಗತೇಷು ತಾನಿ ಖಣ್ಣಮಾತ್ರಾಣಿ ಲೋಪಂ ಯಾಸ್ಯಂತೇ | 11 ಬಾಲ್ಯಕಾಲೇಽಹಂ ಬಾಲ ಇವಾಭಾಷೇ ಬಾಲ ಇವಾಚಿನ್ತಯಾಞ್ಚ ಕಿನ್ತು ಯಾವನೇ ಜಾತೇ ತತ್ಸರ್ವಂ ಬಾಲ್ಯಚರಣಂ ಪರಿತ್ಯಕ್ತವಾನ್ | 12 ಇದಾನೀಮ್ ಅಭ್ರಮಧ್ಯೇನಾಸ್ವಷ್ಟಂ ದರ್ಶನಮ್ ಅಸ್ಮಾಭಿ ಲಭ್ಯತೇ ಕಿನ್ತು ತದಾ ಸಾಕ್ಷಾತ್ ದರ್ಶನಂ ಲಪ್ಸ್ಯತೇ | ಅಧುನಾ ಮಮ ಜ್ಞಾನಮ್ ಅಲ್ಪಿಷ್ಠಂ ಕಿನ್ತು ತದಾಹಂ ಯಥಾವಗಮ್ಯಸ್ಥೈವಾವಗತೋ ಭವಿಷ್ಯಾಮಿ | 13 ಇದಾನೀಂ ಪ್ರತ್ಯಯಃ ಪ್ರತ್ಯಾಶಾ ಪ್ರೇಮ ಚ ತ್ರೀಣೈತಾನಿ ತಿಷ್ಠನ್ತಿ ತೇಷಾಂ ಮಧ್ಯೇ ಚ ಪ್ರೇಮ ಶ್ರೇಷ್ಠಂ |

14 ಯೂಯಂ ಪ್ರೇಮಾಚರಣೇ ಪ್ರಯತ್ನಮ್ ಆತ್ಮಿಕಾನ್ ದಾಯಾನಪಿ ವಿಶೇಷತ ಈಶ್ವರೀಯಾದೇಶಕಥನಸಾಮರ್ಥ್ಯಂ ಪ್ರಾಪ್ತುಂ ಚೇಷ್ಟದ್ಧಂ | 2 ಯೋ ಜನಃ ಪರಭಾಷಾಂ ಭಾಷತೇ ಸ ಮಾನುಷಾನ್ ನ ಸಮ್ಯಾಷತೇ ಕಿನ್ತ್ವೀಶ್ವರಮೇವ ಯತಃ ಕೇನಾಪಿ ಕಿಮಪಿ ನ ಬುದ್ಧತೇ ಸ ಚಾತ್ಮನಾ ನಿಗೂಢವಾಕ್ಯಾನಿ ಕಥಯತಿ; 3 ಕಿನ್ತು ಯೋ ಜನ ಈಶ್ವರೀಯಾದೇಶಂ ಕಥಯತಿ ಸ ಪರೇಷಾಂ ನಿಷ್ಠಾಯೈ ಹಿತೋಪದೇಶಾಯ ಸಾನ್ತಸ್ತಾಯೈ ಚ ಭಾಷತೇ | 4 ಪರಭಾಷಾವಾದ್ಯಾತ್ಮನ ಏವ ನಿಷ್ಠಾಂ ಜನಯತಿ ಕಿನ್ತ್ವೀಶ್ವರೀಯಾದೇಶವಾದೀ ಸಮಿತೇ ನಿಷ್ಠಾಂ ಜನಯತಿ | 5 ಯುಷ್ಮಾಕಂ ಸರ್ವೇಷಾಂ ಪರಭಾಷಾಭಾಷಣಮ್ ಇಚ್ಛಾಮ್ಯಹಂ ಕಿನ್ತ್ವೀಶ್ವರೀಯಾದೇಶಕಥನಮ್ ಅಧಿಕಮಪೀಚ್ಛಾಮಿ | ಯತಃ ಸಮಿತೇ ನಿಷ್ಠಾಯೈ ಯೇನ ಸ್ವವಾಕ್ಯಾನಾಮ್ ಅರ್ಥೋ ನ ಕ್ರಿಯತೇ ತಸ್ಮಾತ್ ಪರಭಾಷಾವಾದಿತ ಈಶ್ವರೀಯಾದೇಶವಾದೀ ಶ್ರೇಯಾನ್ | 6 ಹೇ ಭ್ರಾತರಃ, ಇದಾನೀಂ ಮಯಾ ಯದಿ ಯುಷ್ಮತ್ಸಮೀಪಂ ಗಮ್ಯತೇ ತರ್ಹೀಶ್ವರೀಯದರ್ಶನಸ್ಯ ಜ್ಞಾನಸ್ಯ ವೇಶ್ವರೀಯಾದೇಶಸ್ಯ ವಾ ಶಿಕ್ಷಾಯಾ ವಾ ವಾಕ್ಯಾನಿ ನ ಭಾಷಿತ್ವಾ ಪರಭಾಷಾಂ ಭಾಷಮಾಣೇನ ಮಯಾ ಯೂಯಂ ಕಿಮುಪಕಾರಿಷ್ಯದ್ಯೇ? 7 ಅಪರಂ ವಂಶೀವಲ್ಲಕ್ಯಾದಿಷು ನಿಷ್ಠಾಣಿಷು ವಾದ್ಯಯನ್ತ್ರೇಷು ವಾದಿತೇಷು ಯದಿ ಕೃಣಾ ನ ವಿಶಿಷ್ಯಂತೇ ತರ್ಹಿ ಕಿಂ ವಾದ್ಯಂ ಕಿಂ ವಾ ಗಾನಂ ಭವತಿ ತತ್ ಕೇನ ಬೋದ್ಯಂ ಶಕ್ಯತೇ? 8 ಅಪರಂ ರಣತೂರ್ಯಾ ನಿಸ್ತಣೋ ಯದ್ಯವ್ಯಕ್ತೋ ಭವೇತ್ ತರ್ಹಿ ಯುದ್ಧಾಯ ಕಃ ಸಜ್ಜಿಷ್ಯತೇ? 9 ತದ್ವತ್ ಜಿಹ್ವಾಭಿ ಯುಧಿ ಸುಗಮ್ಯಾ ವಾಕ್ ಯುಷ್ಮಾಭಿ ನ ಗದ್ಯೇತ ತರ್ಹಿ ಯದ್ ಗದ್ಯತೇ ತತ್ ಕೇನ ಭೋತ್ಯತೇ? ವಸ್ತುತೋ ಯೂಯಂ ದಿಗಾಲಪಿನ ಇವ ಭವಿಷ್ಯದ್ಧ | 10 ಜಗತಿ ಕತಿಪ್ರಕಾರಾ ಉಕ್ತಯೋ ವಿದ್ಯಂತೇ? ತಾಸಾಮೇಕಾಪಿ ನಿರರ್ಥಿಕಾ ನಹಿ; 11 ಕಿನ್ತುಕ್ರೇರರ್ಥೋ ಯದಿ ಮಯಾ ನ ಬುದ್ಧತೇ ತರ್ಹ್ಯಹಂ ವಕ್ತ್ವಾ ಮೈಚ್ಛ ಇವ ಮಂಸ್ಯೇ ವಕ್ತಾಪಿ ಮಯಾ ಮೈಚ್ಛ ಇವ ಮಂಸ್ಯತೇ | 12 ತಸ್ಮಾದ್ ಆತ್ಮಿಕದಾಯಲಿಪ್ಸವೋ ಯೂಯಂ ಸಮಿತೇ ನಿಷ್ಠಾರ್ಥಂ ಪ್ರಾಪ್ತುಬಹುವರಾ ಭವಿತುಂ ಯತದ್ಧಂ, 13 ಅತಃ ಪರಭಾಷಾವಾದೀ ಯದ್ ಅರ್ಥಕರೋಽಪಿ ಭವೇತ್ ತತ್ ಪ್ರಾರ್ಥಯತಾಂ | 14 ಯದ್ಯಹಂ ಪರಭಾಷಯಾ ಪ್ರರ್ಥನಾಂ ಕುರ್ಯಾಂ ತರ್ಹಿ ಮದೀಯ ಆತ್ಮಾ ಪ್ರಾರ್ಥಯತೇ, ಕಿನ್ತು ಮಮ ಬುದ್ಧಿ ನಿಷ್ಠಲಾ ತಿಷ್ಠತಿ | 15 ಇತ್ಯನೇನ ಕಿಂ ಕರಣೀಯಂ? ಅಹಮ್ ಆತ್ಮನಾ ಪ್ರಾರ್ಥಯಿಷ್ಯೇ ಬುದ್ಧ್ಯಾಪಿ ಪ್ರಾರ್ಥಯಿಷ್ಯೇ; ಅಪರಂ ಆತ್ಮನಾ ಗಾಸ್ವಾಮಿ ಬುದ್ಧ್ಯಾಪಿ ಗಾಸ್ವಾಮಿ | 16 ತ್ವಂ ಯದಾತ್ಮನಾ ಧನ್ಯವಾದಂ ಕರೋಷಿ ತದಾ ಯದ್ ವದಸಿ ತದ್ ಯದಿ ಶಿಷ್ಯೇನೇವೋಪಸ್ಥಿತೇನ ಜನೇನ ನ ಬುದ್ಧ್ಯತೇ ತರ್ಹಿ ತವ ಧನ್ಯವಾದಸ್ಯಾನ್ತೇ ತಥಾಸ್ತಿ ತೇನ ವಕ್ತ್ರಂ ಕಥಂ ಶಕ್ಯತೇ? 17 ತ್ವಂ ಸಮ್ಯಗ್ ಈಶ್ವರಂ ಧನ್ಯಂ ವದಸೀತಿ ಸತ್ಯಂ ತಥಾಪಿ ತತ್ರ ಪರಸ್ಯ ನಿಷ್ಠಾ ನ ಭವತಿ | 18 ಯುಷ್ಮಾಕಂ ಸರ್ವೇಭ್ಯೋಽಹಂ ಪರಭಾಷಾಭಾಷಣೇ ಸಮರ್ಥೋಽಸ್ಮೀತಿ ಕಾರಣಾದ್ ಈಶ್ವರಂ ಧನ್ಯಂ

ವದಾಮಿ; 19 ತಥಾಪಿ ಸಮಿತೌ ಪರೋಪದೇಶಾರ್ಥಂ ಮಯಾ ಕಥಿತಾನಿ ಪಞ್ಚ ವಾಕ್ಯಾನಿ ವರಂ ನ ಚ ಲಕ್ಷಂ ಪರಭಾಷೀಯಾನಿ ವಾಕ್ಯಾನಿ | 20 ಹೇ ಭ್ರಾತರಃ, ಯೂಯಂ ಬುದ್ಧ್ಯಾ ಬಾಲಕಾಇವ ಮಾ ಭೂತ ಪರನ್ನು ದುಷ್ಟತಯಾ ಶಿಶವಇವ ಭೂತ್ವಾ ಬುದ್ಧ್ಯಾ ಸಿದ್ಧಾ ಭವತ | 21 ಶಾಸ್ತ್ರ ಇದಂ ಲಿಖಿತಮಾಸ್ತೇ, ಯಥಾ, ಇತ್ಯವೋಚತ್ ಪರೇಶೋಽಹಮ್ ಆಭಾಷಿಷ್ಯ ಇಮಾನ್ ಜನಾನ್ | ಭಾಷಾಭಿಃ ಪರಕೀಯಾಭಿ ವ್ಯಕ್ತ್ಯೈಶ್ಚ ಪರದೇಶಿಭಿಃ | ತಥಾ ಮಯಾ ಕೃತೇಽಪೀವೇ ನ ಗೃಹೀಷ್ಯನ್ತಿ ಮದ್ವಚಃ || 22 ಅತಃ ಏವ ತತ್ ಪರಭಾಷಾಭಾಷಣಂ ಅವಿಶ್ವಾಸಿನಃ ಪ್ರತಿ ಚಿಹ್ನರೂಪಂ ಭವತಿ ನ ಚ ವಿಶ್ವಾಸಿನಃ ಪ್ರತಿ; ಕಿನ್ವಿಶ್ವರೀಯಾದೇಶಕಥನಂ ನಾವಿಶ್ವಾಸಿನಃ ಪ್ರತಿ ತದ್ ವಿಶ್ವಾಸಿನಃ ಪ್ರತ್ಯೇವ | 23 ಸಮಿತಿಭುಕ್ತೇಷು ಸರ್ವೇಷು ಏಕಸ್ಮಿನ್ ಸ್ಥಾನೇ ಮಿಲಿತ್ವಾ ಪರಭಾಷಾಂ ಭಾಷಮಾಣೇಷು ಯದಿ ಜ್ಞಾನಾಕಾಚ್ಛಿಣೋಽವಿಶ್ವಾಸಿನೋ ವಾ ತತ್ರಾಗಚ್ಛೇಯುಸ್ತರ್ಹಿ ಯುಷ್ಮಾನ್ ಉನ್ಮತ್ತಾನ್ ಕಿಂ ನ ವದಿಷ್ಯನ್ತಿ? 24 ಕಿನ್ತು ಸರ್ವೇಶ್ವರೀಯಾದೇಶಂ ಪ್ರಕಾಶಯತ್ಯು ಯದ್ಯವಿಶ್ವಾಸೀ ಜ್ಞಾನಾಕಾಚ್ಛೇ ವಾ ಕಶ್ಚಿತ್ ತತ್ರಾಗಚ್ಛತಿ ತರ್ಹಿ ಸರ್ವೈರೇವ ತಸ್ಯ ಪಾಪಜ್ಞಾನಂ ಪರೀಕ್ಷಾ ಚ ಜಾಯತೇ, 25 ತತಸ್ತಸ್ಯಾನ್ತಃಕರಣಸ್ಯ ಗುಪ್ತಕಲ್ಪನಾಸು ವ್ಯಕ್ತೀಭೂತಾಸು ಸೋಽಧೋಮುಖಃ ಪತನ್ ಈಶ್ವರಮಾರಾಧ್ಯ ಯುಷ್ಮನ್ಯದ್ಯ ಈಶ್ವರೋ ವಿದ್ಯತೇ ಇತಿ ಸತ್ಯಂ ಕಥಾಮೇತಾಂ ಕಥಯಿಷ್ಯತಿ | 26 ಹೇ ಭ್ರಾತರಃ, ಸಮಿಲಿತಾನಾಂ ಯುಷ್ಮಾಕಮ್ ಏಕೇನ ಗೀತಮ್ ಅನ್ಯೇನೋಪದೇಶೋಽನ್ಯೇನ ಪರಭಾಷಾನ್ಯೇನ ಐಶ್ವರಿಕದರ್ಶನಮ್ ಅನ್ಯೇನಾರ್ಥಬೋಧಕಂ ವಾಕ್ಯಂ ಲಭ್ಯತೇ ಕಿಮೇತತ್? ಸರ್ವಮೇವ ಪರನಿಷ್ಕಾರ್ಥಂ ಯುಷ್ಮಾಭಿಃ ಕ್ರಿಯತಾಂ | 27 ಯದಿ ಕಶ್ಚಿತ್ ಭಾಷಾನ್ತರಂ ವಿವಕ್ಷತಿ ತರ್ಹೇಕಸ್ಮಿನ್ ದಿನೇ ದ್ವಿಜನೇನ ತ್ರಿಜನೇನ ವಾ ಪರಭಾಷಾ ಕಥ್ಯತಾಂ ತದಧಿಕೈರ್ನ ಕಥ್ಯತಾಂ ತೈರಪಿ ಪರ್ಯಾಯಾನುಸಾರಾತ್ ಕಥ್ಯತಾಂ, ಏಕೇನ ಚ ತದರ್ಥೋ ಬೋಧ್ಯತಾಂ | 28 ಕಿನ್ವನ್ವರ್ಥಾಭಿಧಾಯಕಃ ಕೋಽಪಿ ಯದಿ ನ ವಿದ್ಯತೇ ತರ್ಹಿ ಸ ಸಮಿತೌ ವಾಚಂಯಮಃ ಸ್ಥಿತೇಶ್ವರಾಯಾತ್ಮನೇ ಚ ಕಥಾಂ ಕಥಯತು | 29 ಅಪರಂ ದೌ ತ್ರಯೋ ವೇಶ್ವರೀಯಾದೇಶವಕ್ತಾರಃ ಸ್ವಂ ಸ್ವಮಾದೇಶಂ ಕಥಯಂತು ತದನ್ಯೇ ಚ ತಂ ವಿಚಾರಯಂತು | 30 ಕಿನ್ತು ತತ್ರಾಪರೇಣ ಕೇನಚಿತ್ ಜನೇನೇಶ್ವರೀಯಾದೇಶೇ ಲಭ್ಯೇ ಪ್ರಥಮೇನ ಕಥನಾತ್ ನಿವರ್ತಿತವ್ಯಂ | 31 ಸರ್ವೇ ಯತ್ ಶಿಕ್ಷಾಂ ಸಾನ್ವನಾಞ್ಚ ಲಭ್ಯೇ ತದರ್ಥಂ ಯೂಯಂ ಸರ್ವೇ ಪರ್ಯಾಯೇಣೇಶ್ವರೀಯಾದೇಶಂ ಕಥಯಿತುಂ ಶಕ್ಯುಥ | 32 ಈಶ್ವರೀಯಾದೇಶವಕ್ತೃಣಾಂ ಮನಾಂಸಿ ತೇಷಾಮ್ ಅಧೀನಾನಿ ಭವನ್ತಿ | 33 ಯತ ಈಶ್ವರಃ ಕುಶಾಸನಜನಕೋ ನಹಿ ಸುಶಾಸನಜನಕ ಏವೇತಿ ಪವಿತ್ರಲೋಕಾನಾಂ ಸರ್ವಸಮಿತಿಷು ಪ್ರಕಾಶತೇ | 34 ಅಪರಞ್ಚ ಯುಷ್ಮಾಕಂ ವನಿತಾಃ ಸಮಿತಿಷು ತೂಷ್ಣೀಮೂತ್ಸಾಸಿಷ್ಯಾನ್ತು ಯತಃ ಶಾಸ್ತ್ರಲಿಖಿತೇನ ವಿಧಿನಾ ತಾಃ ಕಥಾಪ್ರಚಾರಣಾತ್ ನಿವಾರಿತಾಸ್ತಾಭಿ ನಿಘ್ರಾಭಿ ಭವಿತವ್ಯಂ | 35 ಅತಸ್ತಾ ಯದಿ ಕಿಮಪಿ ಜಿಜ್ಞಾಸಂತೇ ತರ್ಹಿ ಗೇಹೇಷು ಪತೀನ್ ಪೃಚ್ಛಂತು ಯತಃ ಸಮಿತಿಮದ್ಯೇ ಯೋಷಿತಾಂ ಕಥಾಕಥನಂ ನಿನ್ನನೀಯಂ | 36 ಐಶ್ವರಂ ವಚಃ ಕಿಂ ಯುಷ್ಮತ್ಯೋ ನಿರಗಮತ? ಕೇವಲಂ ಯುಷ್ಮಾನ್ ವಾ ತತ್ ಕಿಮ್ ಉಪಾಗತಂ? 37 ಯಃ ಕಶ್ಚಿತ್ ಆತ್ಮಾನಮ್ ಈಶ್ವರೀಯಾದೇಶವಕ್ತಾರಮ್ ಆತ್ಮನಾವಿಷ್ಣಂ ವಾ ಮನ್ಯತೇ ಸ ಯುಷ್ಮಾನ್ ಪ್ರತಿ ಮಯಾ ಯದ್ ಯತ್ ಲಿಖ್ಯತೇ ತತ್ಪ್ರಭುನಾಜ್ಞಾಪಿತಮ್ ಈತ್ಯುರೀ ಕರೋತು | 38 ಕಿನ್ತು ಯಃ ಕಶ್ಚಿತ್ ಅಜ್ಞೋ ಭವತಿ ಸೋಽಞ್ಚ ಏವ ತಿಷ್ಯತು | 39 ಅತಃ ಏವ ಹೇ ಭ್ರಾತರಃ, ಯೂಯಮ್ ಈಶ್ವರೀಯಾದೇಶಕಥನಸಾಮರ್ಥ್ಯಂ ಲಬ್ಧುಂ ಯತದ್ಧಂ ಪರಭಾಷಾಭಾಷಣಮಪಿ ಯುಷ್ಮಾಭಿ ನಫ ನಿವಾರ್ಯತಾಂ | 40 ಸರ್ವಕರ್ಮಾಣಿ ಚ ವಿದ್ಯಮಸಾರತಃ ಸುಪರಿಪಾಟ್ಯಾ ಕ್ರಿಯಂತಾಂ |

15 ಹೇ ಭ್ರಾತರಃ, ಯಃ ಸುಸಂವಾದೋ ಮಯಾ ಯುಷ್ಮತ್ಪ್ರಮೀಪೇ ನಿವೇದಿತೋ ಯೂಯಞ್ಚ ಯಂ ಗೃಹೀತವನ್ತ ಅಶ್ರಿತವನ್ತಶ್ಚ ತಂ ಪುನ ಯುಷ್ಮಾನ್ ವಿಜ್ಞಾಪಯಾಮಿ | 2 ಯುಷ್ಮಾಕಂ ವಿಶ್ವಾಸೋ ಯದಿ ವಿತರ್ಥೋ ನ ಭವೇತ್ ತರ್ಹಿ ಸುಸಂವಾದಯುಕ್ತಾನಿ ಮಮ ವಾಕ್ಯಾನಿ ಸ್ಮರತಾಂ ಯುಷ್ಮಾಕಂ ತೇನ ಸುಸಂವಾದೇನ ಪರಿತ್ರಾಣಂ ಜಾಯತೇ | 3 ಯತೋಽಹಂ ಯದ್ ಯತ್ ಜ್ಞಾಪಿತಸ್ತದನುಸಾರಾತ್ ಯುಷ್ಮಾಸು ಮುಖ್ಯಾಂ ಯಾಂ ಶಿಕ್ಷಾಂ ಸಮಾರ್ಪಯಂ ಸೇಯಂ, ಶಾಸ್ತ್ರಾನುಸಾರಾತ್ ಖ್ರೀಷ್ಟೋಽಸ್ಮಾಕಂ ಪಾಪಮೋಚನಾರ್ಥಂ ಪ್ರಾಣಾನ್ ತ್ಯಕ್ತವಾನ್, 4 ಶ್ಮಶಾನೇ ಸ್ಥಾಪಿತಶ್ಚ ತೃತೀಯದಿನೇ ಶಾಸ್ತ್ರಾನುಸಾರಾತ್ ಪುನರುತ್ಥಾಪಿತಃ | 5 ಸ ಚಾಗ್ರೇ ಕೈಷ್ಯೇ ತತಃ ಪರಂ ದ್ವಾದಶಶಿಷ್ಯೇಭ್ಯೋ ದರ್ಶನಂ ದತ್ತವಾನ್ | 6 ತತಃ ಪರಂ ಪಞ್ಚಶತಾಧಿಕಸಂಖ್ಯಕೇಭ್ಯೋ ಭ್ರಾತೃಭ್ಯೋ ಯುಗಪದ್ ದರ್ಶನಂ ದತ್ತವಾನ್ ತೇಷಾಂ ಕೇಚಿತ್ ಮಹಾನಿದ್ರಾಂ ಗತಾ ಬಹುತರಾಶ್ಚಾಹಿ ವರ್ತನ್ತೇ | 7 ತದನನ್ತರಂ ಯಾಕೂಬಾಯ ತತ್ಪಶ್ಯಾತ್ ಸರ್ವೇಭ್ಯಃ ಪ್ರೇರಿತೇಭ್ಯೋ ದರ್ಶನಂ ದತ್ತವಾನ್ | 8 ಸರ್ವಶೇಷೇಽಕಾಲಜಾತತುಲ್ಯೋ ಯೋಽಹಂ, ಸೋಽಹಮಪಿ ತಸ್ಯ ದರ್ಶನಂ ಪ್ರಾಪ್ತವಾನ್ | 9 ಈಶ್ವರಸ್ಯ ಸಮಿತಿಂ ಪ್ರತಿ ದೌರಾತ್ಯಾಚರಣಾದ್ ಅಹಂ ಪ್ರೇರಿತನಾಮ ಧರ್ತುಮ್ ಅಯೋಗ್ಯಸ್ತಸ್ಮಾತ್ ಪ್ರೇರಿತಾನಾಂ ಮದ್ಯೇ ಕ್ಷುದ್ರತಮಶ್ಚಾಸ್ಮಿ | 10

ಯಾದ್ಯಶೋಽಸ್ಮಿ ತಾದ್ಯಶ ಈಶ್ವರಸ್ಯಾನುಗ್ರಹೇಣೈವಾಸ್ತಿ; ಅಪರಂ ಮಾಂ ಪ್ರತಿ ತಸ್ಯಾನುಗ್ರಹೋ ನಿಷ್ಕಲೋ ನಾಭವತ್, ಅನ್ಯೇಭ್ಯಃ ಸರ್ವೈರ್ಭ್ಯೋ ಮಯಾಧಿಕಃ ಶ್ರಮಃ ಕೃತಃ, ಕಿನ್ತು ಸ ಮಯಾ ಕೃತಸ್ತನ್ನಹಿ ಮತ್ಸಹಕಾರಿಣೇಶ್ವರಸ್ಯಾನುಗ್ರಹೇಣೈವ | 11 ಅತಃ ಏವ ಮಯಾ ಭವೇತ್ ತೈ ವಾ ಭವೇತ್ ಅಸ್ಮಾಭಿಸ್ತಾದ್ಯಶೀ ವಾರ್ತಾ ಘೋಷ್ಯತೇ ಸೈವ ಚ ಯುಷ್ಮಾಭಿ ವಿಶ್ವಾಸೇನ ಗೃಹೀತಾ | 12 ಮೃತ್ಯುದಶಾತಃ ಖ್ರೀಷ್ಟ ಉತ್ಥಾಪಿತ ಇತಿ ವಾರ್ತಾ ಯದಿ ತಮಧಿ ಘೋಷ್ಯತೇ ತರ್ಹಿ ಮೃತಲೋಕಾನಾಮ್ ಉತ್ಥಿತಿ ನಾಸ್ತೀತಿ ವಾಗ್ ಯುಷ್ಮಾಕಂ ಮಧ್ಯೇ ಕೈಶ್ಚಿತ್ ಕುತಃ ಕದ್ಯತೇ? | 13 ಮೃತಾನಾಮ್ ಉತ್ಥಿತಿ ಯದಿ ನ ಭವೇತ್ ತರ್ಹಿ ಖ್ರೀಷ್ಟೋಽಪಿ ನೋತ್ಥಾಪಿತಃ | 14 ಖ್ರೀಷ್ಟಶ್ಚ ಯದ್ಯನುತ್ಥಾಪಿತಃ ಸ್ಯಾತ್ ತರ್ಹ್ಯಸ್ಯಾಕಂ ಘೋಷಣಂ ವಿತಥಂ ಯುಷ್ಮಾಕಂ ವಿಶ್ವಾಸೋಽಪಿ ವಿತಥಃ | 15 ವಯಞ್ಚೇಶ್ವರಸ್ಯ ಮೃಷಾಸಾಕ್ಷಿಣೋ ಭವಾಮಃ, ಯತಃ ಖ್ರೀಷ್ಟ ಸ್ತೇನೋತ್ಥಾಪಿತಃ ಇತಿ ಸಾಕ್ಷ್ಯಮ್ ಅಸ್ಮಾಭಿಶ್ವರಮಧಿ ದತ್ತಂ ಕಿನ್ತು ಮೃತಾನಾಮುತ್ಥಿತಿ ಯದಿ ನ ಭವೇತ್ ತರ್ಹಿ ಸ ತೇನ ನೋತ್ಥಾಪಿತಃ | 16 ಯತೋ ಮೃತಾನಾಮುತ್ಥಿತಿ ಯತಿ ನ ಭವೇತ್ ತರ್ಹಿ ಖ್ರೀಷ್ಟೋಽಪ್ಯುತ್ಥಾಪಿತತ್ವಂ ನ ಗತಃ | 17 ಖ್ರೀಷ್ಟಸ್ಯ ಯದ್ಯನುತ್ಥಾಪಿತಃ ಸ್ಯಾತ್ ತರ್ಹಿ ಯುಷ್ಮಾಕಂ ವಿಶ್ವಾಸೋ ವಿತಥಃ, ಯೂಯಮ್ ಅದ್ಯಾಪಿ ಸ್ವಪಾಪೇಷು ಮಗ್ನಾಸ್ತಿಷ್ಯಥ | 18 ಅಪರಂ ಖ್ರೀಷ್ಟಾಶ್ರಿತಾ ಯೇ ಮಾನವಾ ಮಹಾನಿದ್ರಾಂ ಗತಾಸ್ತೇಽಪಿ ನಾಶಂ ಗತಾಃ | 19 ಖ್ರೀಷ್ಟೋ ಯದಿ ಕೇವಲಮಿಹಲೋಕೇ ಽಸ್ಯಾಕಂ ಪ್ರತ್ಯಾಶಾಭೂಮಿಃ ಸ್ಯಾತ್ ತರ್ಹಿ ಸರ್ವಮರ್ತ್ಯೈರ್ಭ್ಯೋ ವಯಮೇವ ದುರ್ಭಾಗ್ಯಾಃ | 20 ಇದಾನೀಂ ಖ್ರೀಷ್ಟೋ ಮೃತ್ಯುದಶಾತ ಉತ್ಥಾಪಿತೋ ಮಹಾನಿದ್ರಾಗತಾನಾಂ ಮಧ್ಯೇ ಪ್ರಥಮಫಲಸ್ವರೂಪೋ ಜಾತಶ್ಚ | 21 ಯತೋ ಯದ್ವತ್ ಮಾನುಷದ್ವಾರಾ ಮೃತ್ಯುಃ ಪ್ರಾದುರ್ಭೂತಸ್ತದ್ವತ್ ಮಾನುಷದ್ವಾರಾ ಮೃತಾನಾಂ ಪುನರುತ್ಥಿತಿರಪಿ ಪ್ರದುರ್ಭೂತಾ | 22 ಆದಮಾ ಯಥಾ ಸರ್ವೇ ಮರಣಾಧೀನಾ ಜಾತಾಸ್ತಥಾ ಖ್ರೀಷ್ಟೇನ ಸರ್ವೇ ಜೀವಯಿಷ್ಯಂತೇ | 23 ಕಿನ್ತ್ವೈಕೈಕೇನ ಜನೇನ ನಿಜೇ ನಿಜೇ ಪರ್ಯಾಯ ಉತ್ಥಾತವ್ಯಂ ಪ್ರಥಮತಃ ಪ್ರಥಮಜಾತಫಲಸ್ವರೂಪೇನ ಖ್ರೀಷ್ಟೇನ, ದ್ವಿತೀಯತಸ್ತಸ್ಯಾಗಮನಸಮಯೇ ಖ್ರೀಷ್ಟಸ್ಯ ಲೋಕೈಃ | 24 ತತಃ ಪರಮ್ ಅನ್ತೋ ಭವಿಷ್ಯತಿ ತದಾನೀಂ ಸ ಸರ್ವಂ ಶಾಸನಮ್ ಅಧಿಪತಿತ್ವಂ ಪರಾಕ್ರಮಞ್ಚ ಲುಪ್ತ್ವಾ ಸ್ವಪಿತರೇಶ್ವರೇ ರಾಜತ್ವಂ ಸಮರ್ಪಯಿಷ್ಯತಿ | 25 ಯತಃ ಖ್ರೀಷ್ಟಸ್ಯ ರಿಪವಃ ಸರ್ವೇ ಯಾವತ್ ತೇನ ಸ್ವಪಾದಯೋರಧೋ ನ ನಿಪಾತಯಿಷ್ಯಂತೇ ತಾವತ್ ತೇನೈವ ರಾಜತ್ವಂ ಕರ್ತವ್ಯಂ | 26 ತೇನ ವಿಜೇತವ್ಯೋ ಯಃ ಶೇಷರಿಪುಃ ಸ ಮೃತ್ಯುರೇವ | 27 ಲಿಖಿತಮಾಸ್ತೇ ಸರ್ವಾಣಿ ತಸ್ಯ ಪಾದಯೋ ವರ್ತೀಕೃತಾನಿ | ಕಿನ್ತು ಸರ್ವಾಣ್ಯೇವ ತಸ್ಯ ವಶೀಕೃತಾನೀತ್ಯುಕ್ತೇ ಸತಿ ಸರ್ವಾಣಿ ಯೇನ ತಸ್ಯ ವಶೀಕೃತಾನಿ ಸ ಸ್ವಯಂ ತಸ್ಯ ವಶೀಭೂತೋ ನ ಜಾತ ಇತಿ ವ್ಯಕ್ತಂ | 28 ಸರ್ವೇಷು ತಸ್ಯ ವಶೀಭೂತೇಷು ಸರ್ವಾಣಿ ಯೇನ ಪುತ್ರಸ್ಯ ವಶೀಕೃತಾನಿ ಸ್ವಯಂ ಪುತ್ರೋಽಪಿ ತಸ್ಯ ವಶೀಭೂತೋ ಭವಿಷ್ಯತಿ ತತ ಈಶ್ವರಃ ಸರ್ವೇಷು ಸರ್ವ ಏವ ಭವಿಷ್ಯತಿ | 29 ಅಪರಂ ಪರೇತಲೋಕಾನಾಂ ವಿನಿಮಯೇನ ಯೇ ಮಜ್ಜಂತೇ ತೈಃ ಕಿಂ ಲಪ್ಸಂತೇ? ಯೇಷಾಂ ಪರೇತಲೋಕಾನಾಮ್ ಉತ್ಥಿತಿಃ ಕೇನಾಪಿ ಪ್ರಕಾರೇಣ ನ ಭವಿಷ್ಯತಿ ತೇಷಾಂ ವಿನಿಮಯೇನ ಕುತೋ ಮಜ್ಜನಮಪಿ ತೈರಜ್ಞೇಕ್ರಿಯತೇ? | 30 ವಯಮಪಿ ಕುತಃ ಪ್ರತಿದಣ್ಣಂ ಪ್ರಾಣಭೀತಿಮ್ ಅಜ್ಞೇಕುರ್ಮಹೇ? | 31 ಅಸ್ತತ್ಪ್ರಭುನಾ ಯೀಶುಖ್ರೀಷ್ಟೇನ ಯುಷ್ಮತ್ಪೋ ಮಮ ಯಾ ಶ್ಲಾಘಾಸ್ತೇ ತಸ್ಯಾಃ ಶಪಥಂ ಕೃತ್ವಾ ಕಥಯಾಮಿ ದಿನೇ ದಿನೇಽಹಂ ಮೃತ್ಯುಂ ಗಚ್ಛಾಮಿ | 32 ಇಫಿಷನಗರೇ ವನ್ಸಪಶುಭಿಃ ಸಾರ್ಧಂ ಯದಿ ಲೌಕಿಕಭಾವಾತ್ ಮಯಾ ಯುದ್ಧಂ ಕೃತಂ ತರ್ಹಿ ತೇನ ಮಮ ಕೋ ಲಾಭಃ? ಮೃತಾನಾಮ್ ಉತ್ಥಿತಿ ಯದಿ ನ ಭವೇತ್ ತರ್ಹಿ, ಕುರ್ಮೋ ಭೋಜನಪಾನೇಽದ್ಯ ಶ್ವಸ್ತು ಮೃತ್ಯು ಭವಿಷ್ಯತಿ | 33 ಇತ್ಯನೇನ ಧರ್ಮಾತ್ ಮಾ ಭ್ರಂಶದ್ಧಂ | ಕುಸಂಸರ್ಗೇಣ ಲೋಕಾನಾಂ ಸದಾಚಾರೋ ವಿನಶ್ಯತಿ | 34 ಯೂಯಂ ಯಥೋಚಿತಂ ಸಚೈತನ್ಯಾಸ್ತಿಷ್ಯತ, ಪಾಪಂ ಮಾ ಕುರುದ್ಧಂ, ಯತೋ ಯುಷ್ಮಾಕಂ ಮಧ್ಯ ಈಶ್ವರೇಯಜ್ಞಾನಹೀನಾಃ ಕೇಽಪಿ ವಿದ್ಯಂತೇ ಯುಷ್ಮಾಕಂ ತ್ರಪಾಯೈ ಮಯೇದಂ ಗದ್ಯತೇ | 35 ಅಪರಂ ಮೃತಲೋಕಾಃ ಕಥಮ್ ಉತ್ಥಾಸ್ಯಂತಿ? ಕೀದೃಶಂ ವಾ ಶರೀರಂ ಲಬ್ಧ್ವಾ ಪುನರೇಷ್ಯಂತೀತಿ ವಾಕ್ಯಂ ಕಶ್ಚಿತ್ ಪ್ರಕ್ಷ್ಯತಿ | 36 ಹೇ ಅಜ್ಞ ತ್ವಯಾ ಯದ್ ಬೀಜಮ್ ಉಪ್ಯತೇ ತದ್ ಯದಿ ನ ಮ್ರಿಯೇತ ತರ್ಹಿ ನ ಜೀವಯಿಷ್ಯತೇ | 37 ಯಯಾ ಮೂರ್ತ್ಯಾ ನಿರ್ಗನ್ತವ್ಯಂ ಸಾ ತ್ವಯಾ ನೋಪ್ಯತೇ ಕಿನ್ತು ಶುಷ್ಕಂ ಬೀಜಮೇವ; ತಚ್ಚ ಗೋಧೂಮಾದೀನಾಂ ಕಿಮಪಿ ಬೀಜಂ ಭವಿತುಂ ಶಕ್ನೋತಿ | 38 ಈಶ್ವರೇಣೇವ ಯಥಾಭಿಲಾಷಂ ತಸ್ಮೈ ಮೂರ್ತ್ಯಿ ದೀಯತೇ, ಏಕೈಕಸ್ಮೈ ಬೀಜಾಯ ಸ್ವಾ ಸ್ವಾ ಮೂರ್ತ್ಯಿರೇವ ದೀಯತೇ | 39 ಸರ್ವಾಣಿ ಪಲಲಾನಿ ನೈಕವಿಧಾನಿ ಸನ್ತಿ, ಮನುಷ್ಯಪಶುಪಕ್ಷಿಮತ್ನಾದೀನಾಂ ಭಿನ್ನರೂಪಾಣಿ ಪಲಲಾನಿ ಸನ್ತಿ | 40 ಅಪರಂ ಸ್ವರ್ಗೀಯಾ ಮೂರ್ತ್ಯಯಃ ಪಾರ್ಥಿವಾ ಮೂರ್ತ್ಯಯಶ್ಚ ವಿದ್ಯಂತೇ ಕಿನ್ತು ಸ್ವರ್ಗೀಯಾನಾಮ್ ಏಕರೂಪಂ ತೇಜಃ ಪಾರ್ಥಿವಾನಾಂ ತದನ್ಯರೂಪಂ ತೇಜೋಽಸ್ಮಿ | 41 ಸೂರ್ಯಸ್ಯ ತೇಜ ಏಕವಿಧಂ ಚಂದ್ರಸ್ಯ ತೇಜಸ್ತದನ್ಯವಿಧಂ ತಾರಾಣಾಂ ತೇಜೋಽನ್ಯವಿಧಂ, ತಾರಾಣಾಂ ಮಧ್ಯೇಽಪಿ ತೇಜಸ್ಸಾರತಮ್ಯಂ ವಿದ್ಯತೇ | 42 ತತ್ರ ಲಿಖಿತಮಾಸ್ತೇ ಯಥಾ, 'ಆದಿಪುರುಷ

ಆದಮ್ ಜೀವತ್ವಾಣೀ ಬಭೂವ, ಕಿನ್ವನ್ನಿಮ ಆದಮ್ (ಖ್ರೀಷ್ಟೋ) ಜೀವನದಾಯಕ ಆತ್ಮಾ ಬಭೂವ | 43 ಯದ್ ಉಪ್ಯತೇ ತತ್ ತುಚ್ಛಂ ಯಚ್ಛೋತ್ಸಾಸ್ಯತಿ ತದ್ ಗೌರವಾನ್ವಿತಂ; ಯದ್ ಉಪ್ಯತೇ ತನ್ನಿಬ್ಬಲಂ ಯಚ್ಛೋತ್ಸಾಸ್ಯತಿ ತತ್ ಶಕ್ತಿಯುಕ್ತಂ | 44 ಯತ್ ಶರೀರಮ್ ಉಪ್ಯತೇ ತತ್ ಪ್ರಾಣಾನಾಂ ಸದ್, ಯಚ್ಛ ಶರೀರಮ್ ಉತ್ಸಾಸ್ಯತಿ ತದ್ ಆತ್ಮನಃ ಸದ್ | ಪ್ರಾಣಸದ್ವಸ್ತರೂಪಂ ಶರೀರಂ ವಿದ್ಯತೇ, ಅತ್ಸದ್ವಸ್ತರೂಪಮಪಿ ಶರೀರಂ ವಿದ್ಯತೇ | 45 ತತ್ರ ಲಿಖಿತಮಾಸ್ತೇ ಯಥಾ, ಆದಿಪುರುಷ ಆದಮ್ ಜೀವತ್ವಾಣೀ ಬಭೂವ, ಕಿನ್ವನ್ನಿಮ ಆದಮ್ (ಖ್ರೀಷ್ಟೋ) ಜೀವನದಾಯಕ ಆತ್ಮಾ ಬಭೂವ | 46 ಆತ್ಮಸದ್ ನ ಪ್ರಥಮಂ ಕಿನ್ವ ಪ್ರಾಣಸದ್ವೈವ ತತ್ತಶ್ಚಾದ್ ಆತ್ಮಸದ್ | 47 ಆದ್ಯಃ ಪುರುಷೇ ಮ್ತದ ಉತ್ಪನ್ನತ್ವಾತ್ ಮೃಣ್ಮಯೋ ದ್ವಿತೀಯಶ್ಚ ಪುರುಷಃ ಸ್ವರ್ಗಾದ್ ಆಗತಃ ಪ್ರಭುಃ | 48 ಮೃಣ್ಮಯೋ ಯಾದೃಶ ಆಸೀತ್ ಮೃಣ್ಮಯಾಃ ಸರ್ವೇ ತಾದೃಶಾ ಭವನ್ತಿ ಸ್ವರ್ಗೀಯಶ್ಚ ಯಾದೃಶೋಽಸ್ಮಿ ಸ್ವರ್ಗೀಯಾಃ ಸರ್ವೇ ತಾದೃಶಾ ಭವನ್ತಿ | 49 ಮೃಣ್ಮಯಸ್ಯ ರೂಪಂ ಯದ್ವದ್ ಅಸ್ಯಾಭಿ ಧಾರಿತಂ ತದ್ವತ್ ಸ್ವರ್ಗೀಯಸ್ಯ ರೂಪಮಪಿ ಧಾರಯಿಷ್ಯತೇ | 50 ಹೇ ಭ್ರಾತರಃ, ಯುಷ್ಮಾನ್ ಪ್ರತಿ ವ್ಯಾಹರಾಮಿ, ಈಶ್ವರಸ್ಯ ರಾಜ್ಯೇ ರಕ್ತಮಾಂಸಯೋರಧಿಕಾರೋ ಭವಿತುಂ ನ ಶಕ್ನೋತಿ, ಅಕ್ಷಯತೈ ಚ ಕ್ಷಯಸ್ಯಾಧಿಕಾರೋ ನ ಭವಿಷ್ಯತಿ | 51 ಪಶ್ಯತಾಹಂ ಯುಷ್ಮದ್ಭ್ಯಂ ನಿಗೂಢಾಂ ಕಥಾಂ ನಿವೇದಯಾಮಿ | 52 ಸರ್ವೈರಸ್ಯಾಭಿ ಮರ್ಹಾನ್ದಿವಾ ನ ಗಮಿಷ್ಯತೇ ಕಿನ್ವನ್ನಿಮದಿನೇ ತೂರ್ಯಾಂ ವಾದಿತಾಯಾಮ್ ಏಕಸ್ಮಿನ್ ವಿಪಲೇ ನಿಮಿಷೈಕಮದ್ಯೇ ಸರ್ವೈರೂಪಾನ್ತರಂ ಗಮಿಷ್ಯತೇ, ಯತಸ್ತೂರೀ ವಾದಿಷ್ಯತೇ, ಮೃತಲೋಕಾಶ್ಚಾಕ್ಷಯೀಭೂತಾ ಉತ್ಸಾಸ್ಯನ್ತಿ ವಯಂ ರೂಪಾನ್ತರಂ ಗಮಿಷ್ಯಾಮಃ | 53 ಯತಃ ಕ್ಷಯಣೀಯೇನೈತೇನ ಶರೀರೇಣಾಕ್ಷಯತ್ವಂ ಪರಿಹಿತವ್ಯಂ, ಮರಣಾಧೀನೇನೈತೇನ ದೇಹೇನ ಚಾಮರತ್ವಂ ಪರಿಹಿತವ್ಯಂ | 54 ಏತಸ್ಮಿನ್ ಕ್ಷಯಣೀಯೇ ಶರೀರೇ ಽಕ್ಷಯತ್ವಂ ಗತೇ, ಏತಸ್ಮನ್ ಮರಣಾಧೀನೇ ದೇಹೇ ಚಾಮರತ್ವಂ ಗತೇ ಶಾಸ್ತ್ರೇ ಲಿಖಿತಂ ವಚನಮಿದಂ ಸೇತ್ಯತಿ, ಯಥಾ, ಜಯೇನ ಗ್ರಸ್ತತೇ ಮೃತ್ಯುಃ | 55 ಮೃತ್ಯೋ ತೇ ಕಣ್ಣಕಂ ಕುತ್ರ ಪರಲೋಕ ಜಯಃ ಕೃತೇ | | (Hadēs 986) 56 ಮೃತ್ಯೋಃ ಕಣ್ಣಕಂ ಪಾಪಮೇವ ಪಾಪಸ್ಯ ಚ ಬಲಂ ವ್ಯವಸ್ಥಾ | 57 ಈಶ್ವರಶ್ಚ ಧನ್ಯೋ ಭವತು ಯತಃ ಸೋಽಸ್ಯಾಕಂ ಪ್ರಭುನಾ ಯೀಶುಖ್ರೀಷ್ಟೇನಾಸ್ಮಾನ್ ಜಯಯುಕ್ತಾನ್ ವಿಧಾಪಯತಿ | 58 ಅತೋ ಹೇ ಮಮ ಪ್ರಿಯಭ್ರಾತರಃ; ಯೂಯಂ ಸುಸ್ಥಿರಾ ನಿಶ್ಚಲಾಶ್ಚ ಭವತ ಪ್ರಭೋಃ ಸೇವಾಯಾಂ ಯುಷ್ಮಾಕಂ ಪರಿಶ್ರಮೋ ನಿಷ್ಠಲೋ ನ ಭವಿಷ್ಯತೀತಿ ಜ್ಞಾತ್ವಾ ಪ್ರಭೋಃ ಕಾರ್ಯೇ ಸದಾ ತತ್ತರಾ ಭವತ |

16 ಪವಿತ್ರಲೋಕಾನಾಂ ಕೃತೇ ಯೋಽರ್ಥಸಂಗ್ರಹಸ್ಯಮಧಿ ಗಾಲಾತೀಯದೇಶಸ್ಯ ಸಮಾಜಾ ಮಯಾ ಯದ್ ಆದಿಷ್ಟಾಸ್ತದ್ ಯುಷ್ಮಾಭಿರಪಿ ಕ್ರಿಯತಾಂ | 2 ಮಮಾಗಮನಕಾಲೇ ಯದ್ ಅರ್ಥಸಂಗ್ರಹೋ ನ ಭವೇತ್ ತನ್ನಿಮಿತ್ತಂ ಯುಷ್ಮಾಕಮೇಕೈಕೇನ ಸ್ವಸಮ್ಮದಾನುಸಾರಾತ್ ಸಂಭವಂ ಕೃತ್ವಾ ಸಪ್ತಾಹಸ್ಯ ಪ್ರಥಮದಿವಸೇ ಸ್ವಸಮೀಪೇ ಕಿಚ್ಛಿತ್ ನಿಕ್ಷಿಪ್ಯತಾಂ | 3 ತತೋ ಮಮಾಗಮನಸಮಯೇ ಯೂಯಂ ಯಾನೇವ ವಿಶ್ವಾಸ್ಯಾ ಇತಿ ವೇದಿಷ್ಯಥ ತೇಭ್ಯೋಽಹಂ ಪತ್ರಾಣಿ ದತ್ತಾಂ ಯುಷ್ಮಾಕಂ ತದ್ವಾಸ್ಯ ಯಿರೂಶಾಲಮಂ ನಯನಾರ್ಥಂ ತಾನ್ ಪ್ರೇಷಯಿಷ್ಯಾಮಿ | 4 ಕಿನ್ವು ಯದಿ ತತ್ರ ಮಮಾಪಿ ಗಮನಮ್ ಉಚಿತಂ ಭವೇತ್ ತರ್ಹಿ ತೇ ಮಯಾ ಸಹ ಯಾಸ್ಯನ್ತಿ | 5 ಸಾಮ್ರಾಜ್ಯಂ ಮಾಕಿದನಿಯಾದೇಶಮಹಂ ಪರ್ಯಟಾಮಿ ತಂ ಪರ್ಯಟ್ಯ ಯುಷ್ಮತ್ಸಮೀಪಮ್ ಆಗಮಿಷ್ಯಾಮಿ | 6 ಅನನ್ತರಂ ಕಿಂ ಜಾನಾಮಿ ಯುಷ್ಮತ್ಸನ್ನಿಧಿಮ್ ಅವಸ್ಥಾಸ್ಯೇ ಶೀತಕಾಲಮಪಿ ಯಾಪಯಿಷ್ಯಾಮಿ ಚ ಪಶ್ಚಾತ್ ಮಮ ಯತ್ ಸ್ಥಾನಂ ಗನ್ತವ್ಯಂ ತತ್ರೈವ ಯುಷ್ಮಾಭಿರಹಂ ಪ್ರೇರಯಿತವ್ಯಃ | 7 ಯತೋಽಹಂ ಯಾತ್ರಾಕಾಲೇ ಕ್ಷಣಮಾತ್ರಂ ಯುಷ್ಮಾನ್ ದ್ರಷ್ಟುಂ ನೇಚ್ಛಾಮಿ ಕಿನ್ವು ಪ್ರಭು ಯದ್ವನುಜಾನೀಯಾತ್ ತರ್ಹಿ ಕಿಚ್ಛಿತ್ ದೀರ್ಘಕಾಲಂ ಯುಷ್ಮತ್ಸಮೀಪೇ ಪ್ರವಸ್ತುಮ್ ಇಚ್ಛಾಮಿ | 8 ತಥಾಪಿ ನಿಸ್ತಾರೋತ್ಸವಾತ್ ಪರಂ ಪಶ್ಚಾಶತ್ತಮದಿನಂ ಯಾವದ್ ಇಭಿಷಪುರ್ಯಾಂ ಸ್ಥಾಸ್ಯಾಮಿ | 9 ಯಸ್ಮಾದ್ ಅತ್ರ ಕಾರ್ಯಸಾಧನಾರ್ಥಂ ಮಮಾನ್ತಿಕೇ ಬೃಹದ್ ದ್ವಾರಂ ಮುಕ್ತಂ ಬಹವೋ ವಿಪಕ್ಷಾ ಅಪಿ ವಿದ್ಯಂತೇ | 10 ತಿಮಥಿ ಯದಿ ಯುಷ್ಮಾಕಂ ಸಮೀಪಮ್ ಆಗಚ್ಛೇತ್ ತರ್ಹಿ ಯೇನ ನಿರ್ಭಯಂ ಯುಷ್ಮನ್ಮದ್ಯೇ ವರ್ತೇತ್ ತತ್ರ ಯುಷ್ಮಾಭಿ ಮರ್ನೋ ನಿಧೀಯತಾಂ ಯಸ್ಮಾದ್ ಅಹಂ ಯಾದೃಕ್ ಸೋಽಪಿ ತಾದೃಕ್ ಪ್ರಭೋಃ ಕರ್ಮಣೇ ಯತತೇ | 11 ಕೋಽಪಿ ತಂ ಪ್ರತ್ಯನಾದರಂ ನ ಕರೋತು ಕಿನ್ವು ಸ ಮಮಾನ್ತಿಕಂ ಯದ್ ಆಗಮ್ಯಂ ಶಕ್ನುಯಾತ್ ತದರ್ಥಂ ಯುಷ್ಮಾಭಿಃ ಸಕುಶಲಂ ಪ್ರೇಷ್ಯತಾಂ | ಭ್ರಾತೃಭ್ಯಃ ಸಾರ್ಥಮಹಂ ತಂ ಪ್ರತೀಕ್ಷೇ | 12 ಆಪಲ್ಲಂ ಭ್ರಾತರಮದ್ಯಹಂ ನಿವೇದಯಾಮಿ ಭ್ರಾತೃಭ್ಯಃ ಸಾಕಂ ಸೋಽಪಿ ಯದ್ ಯುಷ್ಮಾಕಂ ಸಮೀಪಂ ವ್ರಜೇತ್ ತದರ್ಥಂ ಮಯಾ ಸ ಪುನಃ ಪುನರ್ಯಾಚಿತಃ ಕಿನ್ವಿದಾನೀಂ ಗಮನಂ ಸರ್ವಥಾ ತಸ್ಮೈ ನಾರೋಚತ, ಇತಃಪರಂ ಸುಸಮಯಂ ಪ್ರಾಪ್ಯ ಸ ಗಮಿಷ್ಯತಿ | 13 ಯೂಯಂ ಜಾಗೃತ ವಿಶ್ವಾಸೇ ಸುಸ್ಥಿರಾ ಭವತ ಪೌರುಷಂ ಪ್ರಕಾಶಯತ ಬಲವನ್ನೋ ಭವತ | 14 ಯುಷ್ಮಾಭಿಃ ಸರ್ವಾಣಿ ಕರ್ಮಾಣಿ ಪ್ರೇಮ್ನಾ ನಿಷ್ಪಾದ್ಯಂತಾಂ | 15

ಹೇ ಭ್ರಾತರಃ, ಅಹಂ ಯುಷ್ಮಾನ್ ಇದಮ್ ಅಭಿಯಾಚೇ ಸ್ತಿಫಾನಸ್ಯ ಪರಿಜನಾ ಆಖಾಯಾದೇಶಸ್ಯ ಪ್ರಥಮಜಾತಫಲಸ್ವರೂಪಾಃ, ಪವಿತ್ರಲೋಕಾನಾಂ ಪರಿಚರ್ಯಾಯೈ ಚ ತ ಆತ್ಮನೋ ನ್ಯವೇದಯನ್ ಇತಿ ಯುಷ್ಮಾಭಿ ಜ್ಞಾರ್ಯತೇ | 16 ಅತೋ ಯೂಯಮಪಿ ತಾದೃಶಲೋಕಾನಾಮ್ ಅಸ್ಮತ್ಸಹಾಯಾನಾಂ ಶ್ರಮಕಾರಿಣಾಞ್ಚ ಸರ್ವೇಷಾಂ ವಶ್ಯಾ ಭವತ | 17 ಸ್ತಿಫಾನಃ ಫರ್ತೂನಾತ ಆಖಾಯಿಕಶ್ಚ ಯದ್ ಅತ್ರಾಗಮನ್ ತೇನಾಹಮ್ ಆನನ್ಯಾಮಿ ಯತೋ ಯುಷ್ಮಾಭಿಯತ್ ನ್ಯೂನಿತಂ ತತ್ ತೈಃ ಸಮ್ನೂರಿತಂ | 18 ತೈ ಯುಷ್ಮಾಕಂ ಮಮ ಚ ಮನಾಂಸ್ಯಾಪ್ಯಾಯಿತಾನಿ | ತಸ್ಮಾತ್ ತಾದೃಶಾ ಲೋಕಾ ಯುಷ್ಮಾಭಿಃ ಸಮ್ನನ್ಯಾಃ | 19 ಯುಷ್ಮಭ್ಯಮ್ ಅಶಿಯಾದೇಶಸ್ಸಮಾಜಾನಾಂ ನಮಸ್ಕೃತಿಮ್ ಆಕ್ಶಿಲಪ್ರಿಸ್ಥಿಲ್ಲಯೋಸ್ತನ್ಮಣ್ಣಪಸ್ಸಸಮಿತೇಶ್ಚ ಬಹುನಮಸ್ಕೃತಿಂ ಪ್ರಜಾನೀತ | 20 ಸರ್ವೇ ಭ್ರಾತರೋ ಯುಷ್ಮಾನ್ ನಮಸ್ಕೃತ್ವನ್ತೇ | ಯೂಯಂ ಪವಿತ್ರಕುಮ್ಭನೇನ ಮಿಥೋ ನಮತ | 21 ಪೌಲೋಽಹಂ ಸ್ತಕರಲಿಖಿತಂ ನಮಸ್ಕೃತಿಂ ಯುಷ್ಮಾನ್ ವೇದಯೇ | 22 ಯದಿ ಕಶ್ಚಿದ್ ಯೀಶುಖ್ರೀಷ್ಟೇ ನ ಪ್ರೀಯತೇ ತರ್ಹಿ ಸ ಶಾಪಗ್ರಸ್ತೋ ಭವೇತ್ ಪ್ರಭುರಾಯಾತಿ | 23 ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯಾನುಗ್ರಹೋ ಯುಷ್ಮಾನ್ ಪ್ರತಿ ಭೂಯಾತ್ | 24 ಖ್ರೀಷ್ಟಂ ಯೀಶುಮ್ ಆಶ್ರಿತಾನ್ ಯುಷ್ಮಾನ್ ಪ್ರತಿ ಮಮ ಪ್ರೇಮ ತಿಷ್ಠತು | ಇತಿ | |

೨ ಕರಿನ್ನಿನ:

1 ಈಶ್ವರಸ್ತೋತ್ರಭಯಾ ಯೀಶುಖ್ರೀಷ್ಟಸ್ಯ ಪ್ರೇರಿತಃ ಪೌಲಸ್ತಿಮಧಿಭಾರ್ತಾ ಚ ದ್ವಾವೇತೌ ಕರಿನ್ನನಗರಸ್ಥಾಯೈ ಈಶ್ವರೀಯಸಮಿತಯ
 ಅಖಾಯಾದೇಶಸ್ತೋತ್ರಃ ಸರ್ವೇಭ್ಯಃ ಪವಿತ್ರಲೋಕೇಭ್ಯಶ್ಚ ಪತ್ರಂ ಲಿಖತಃ | 2 ಅಸ್ಮಾಕಂ ತಾತಸ್ತೇಶ್ವರಸ್ಯ
 ಪ್ರಭೋರ್ಯೀಶುಖ್ರೀಷ್ಟಸ್ಯ ಚಾನುಗ್ರಹಃ ಶಾನಿಶ್ಚ ಯುಷ್ಮಾಸು ವರ್ತತಾಂ | 3 ಕೃಪಾಲುಃ ಪಿತಾ ಸರ್ವಸಾನ್ವನಾಕಾರೀಶ್ವರಶ್ಚ
 ಯೋಽಸ್ಯತ್ಪ್ರಭೋರ್ಯೀಶುಖ್ರೀಷ್ಟಸ್ಯ ತಾತ ಈಶ್ವರಃ ಸ ಧನ್ಯೋ ಭವತು | 4 ಯತೋ ವಯಮ್ ಈಶ್ವರಾತ್ ಸಾನ್ವನಾಂ
 ಪ್ರಾಪ್ಯ ತಯಾ ಸಾನ್ವನಯಾ ಯತ್ ಸರ್ವವಿಧಕ್ಕಿಷ್ಣಾನ್ ಲೋಕಾನ್ ಸಾನ್ವಯಿತುಂ ಶಕ್ನುಯಾಮ ತದರ್ಥಂ ಸೋಽಸ್ಮಾಕಂ
 ಸರ್ವಕ್ಲೇಶಸಮಯೇಽಸ್ಮಾನ್ ಸಾನ್ವಯತಿ | 5 ಯತಃ ಖ್ರೀಷ್ಟಸ್ಯ ಕ್ಲೇಶಾ ಯದ್ವದ್ ಬಾಹುಲೈನಾಸ್ಮಾಸು ವರ್ತನ್ತೇ ತದ್ವದ್ ವಯಂ
 ಖ್ರೀಷ್ಟೇನ ಬಹುಸಾನ್ವನಾಥ್ಯಾ ಅಪಿ ಭವಾಮಃ | 6 ವಯಂ ಯದಿ ಕ್ಲಿಶ್ಯಾಮಹೇ ತರ್ಹಿ ಯುಷ್ಮಾಕಂ ಸಾನ್ವನಾಪರಿತ್ರಾಣಯೋಃ
 ಕೃತೇ ಕ್ಲಿಶ್ಯಾಮಹೇ ಯತೋಽಸ್ಮಾಭಿ ಯಾದ್ಯದೃಶಾನಿ ದುಃಖಾನಿ ಸಹ್ಯಂತೇ ಯುಷ್ಮಾಕಂ ತಾದೃಶದುಃಖಾನಾಂ ಸಹನೇನ ತೌ
 ಸಾದಯಿಷ್ಯೇತೇ ಇತ್ಯಸ್ಮಿನ್ ಯುಷ್ಮಾನಧಿ ಮಮ ದೃಢಾ ಪ್ರತ್ಯಾಶಾ ಭವತಿ | 7 ಯದಿ ವಾ ವಯಂ ಸಾನ್ವನಾಂ ಲಭಾಮಹೇ
 ತರ್ಹಿ ಯುಷ್ಮಾಕಂ ಸಾನ್ವನಾಪರಿತ್ರಾಣಯೋಃ ಕೃತೇ ತಾಮಪಿ ಲಭಾಮಹೇ | ಯತೋ ಯೂಯಂ ಯಾದ್ಯಗ್ ದುಃಖಾನಾಂ
 ಭಾಗಿನೋಽಭವತ ತಾದೃಕ್ ಸಾನ್ವನಾಯಾ ಅಪಿ ಭಾಗಿನೋ ಭವಿಷ್ಯಥೇತಿ ವಯಂ ಜಾನೀಮಃ | 8 ಹೇ ಭ್ರಾತರಃ,
 ಆಶಿಯಾದೇಶೇ ಯಃ ಕ್ಲೇಶೋಽಸ್ಮಾನ್ ಆಕ್ರಾಮ್ಯತ್ ತಂ ಯೂಯಂ ಯದ್ ಅನವಗತಾಸ್ತಿಷ್ಠತ ತನ್ಮಯಾ ಭದ್ರಂ ನ ಮನ್ಯತೇ |
 ತೇನಾತಿಶಕ್ತಿಕ್ಲೇಶೇನ ವಯಮತೀವ ಪೀಡಿತಾಸ್ತಸ್ಮಾತ್ ಜೀವನರಕ್ಷಣೇ ನಿರುಪಾಯಾ ಜಾತಾಶ್ಚ, 9 ಅತೋ ವಯಂ ಸ್ವೇಷು
 ನ ವಿಶ್ವಸ್ಯ ಮೃತಲೋಕಾನಾಮ್ ಉತ್ಪಾಪಯಿತರೀಶ್ವರೇ ಯದ್ ವಿಶ್ವಾಸಂ ಕುರ್ಮ್ಯಸ್ತದರ್ಥಮ್ ಅಸ್ಮಾಭಿಃ ಪ್ರಾಣದಣ್ಣೋ
 ಭೋಕ್ತವ್ಯ ಇತಿ ಸ್ವಮನಸಿ ನಿಶ್ಚಿತಂ | 10 ಏತಾದೃಶಭಯಜ್ಞರಾತ್ ಮೃತ್ಯೋ ಯೋಽಸ್ಮಾನ್ ಅತ್ರಾಯತೇದಾನೀಮಪಿ
 ತ್ರಾಯತೇ ಸ ಇತಃ ಪರಮಪ್ಯಸ್ಮಾನ್ ತಾಸ್ಯತೇ ಽಸ್ಮಾಕಮ್ ಏತಾದ್ಯಶೀ ಪ್ರತ್ಯಾಶಾ ವಿದ್ಯತೇ | 11 ಏತದರ್ಥಮಸ್ಮತ್ಕೃತೇ
 ಪ್ರಾರ್ಥನಯಾ ವಯಂ ಯುಷ್ಮಾಭಿರುಪಕರ್ತವ್ಯಾಸ್ತಥಾ ಕೃತೇ ಬಹುಭಿ ಯಾದಚಿತೋ ಯೋಽನುಗ್ರಹೋಽಸ್ಮಾಸು ವರ್ತಿಷ್ಯತೇ
 ತತ್ಕೃತೇ ಬಹುಭಿರೀಶ್ವರಸ್ಯ ಧನ್ಯವಾದೋಽಪಿ ಕಾರಿಷ್ಯತೇ | 12 ಅಪರಂಚ ಸಂಸಾರಮಧ್ಯೇ ವಿಶೇಷತೋ ಯುಷ್ಮನ್ಮದ್ಯೇ ವಯಂ
 ಸಾಂಸಾರಿಕಾ ಧಿಯಾ ನಹಿ ಕಿನ್ವೀಶ್ವರಸ್ಯಾನುಗ್ರಹೇಣಾಕುಟಿಲತಾಮ್ ಈಶ್ವರೀಯಸಾರಲೃಷ್ಣಾಚರಿತವನ್ನೋಽತ್ರಾಸ್ಮಾಕಂ ಮನೋ
 ಯತ್ ಪ್ರಮಾಣಂ ದದಾತಿ ತೇನ ವಯಂ ಶ್ಲಾಘಾಮಹೇ | 13 ಯುಷ್ಮಾಭಿ ಯದ್ ಯತ್ ಪಠ್ಯತೇ ಗೃಹ್ಯತೇ ಚ ತದನ್ಯತ್ ಕಿಮಪಿ
 ಯುಷ್ಮಭ್ಯಮ್ ಅಸ್ಮಾಭಿ ನ ಲಿಖ್ಯತೇ ತಚ್ಚಾನ್ವಂ ಯಾವದ್ ಯುಷ್ಮಾಭಿ ಗ್ರಹೀಷ್ಯತ ಇತ್ಯಸ್ಮಾಕಮ್ ಆಶಾ | 14 ಯೂಯಮಿತಃ
 ಪೂರ್ವಮಪ್ಯಸ್ಮಾನ್ ಅಂಶತೋ ಗೃಹೀತವನ್ತಃ, ಯತಃ ಪ್ರಭೋ ಯೀಶುಖ್ರೀಷ್ಟಸ್ಯ ದಿನೇ ಯದ್ವದ್ ಯುಷ್ಮಾಸ್ತಸ್ಮಾಕಂ
 ಶ್ಲಾಘಾ ತದ್ವದ್ ಅಸ್ಮಾಸು ಯುಷ್ಮಾಕಮಪಿ ಶ್ಲಾಘಾ ಭವಿಷ್ಯತಿ | 15 ಅಪರಂ ಯೂಯಂ ಯದ್ ದ್ವಿತೀಯಂ ವರಂ ಲಭ್ಯತೇ
 ತದರ್ಥಮಿತಃ ಪೂರ್ವಂ ತಯಾ ಪ್ರತ್ಯಾಶಯಾ ಯುಷ್ಮತ್ಪಮೀಪಂ ಗಮಿಷ್ಯಾಮಿ 16 ಯುಷ್ಮದ್ದೇಶೇನ ಮಾಕಿದನಿಯಾದೇಶಂ
 ವ್ರಜಿತ್ವಾ ಪುನಸ್ತಸ್ಮಾತ್ ಮಾಕಿದನಿಯಾದೇಶಾತ್ ಯುಷ್ಮತ್ಪಮೀಪಮ್ ಏತ್ಯ ಯುಷ್ಮಾಭಿ ಯೀಹೂದಾದೇಶಂ ಪ್ರೇಷಯಿಷ್ಯೇ
 ಚೇತಿ ಮಮ ವಾಇಶ್ಚೀತ್ | 17 ಏತಾದ್ಯಶೀ ಮನ್ತ್ರಣಾ ಮಯಾ ಕಿಂ ಚಾಇಲ್ಲೇನ ಕೃತಾ? ಯದ್ ಯದ್ ಅಹಂ ಮನ್ತ್ರಯೇ
 ತತ್ ಕಿಂ ವಿಷಯಲೋಕಇವ ಮನ್ತ್ರಯಾಣ ಆದೌ ಸ್ವೀಕೃತ್ಯ ಪಶ್ಯಾದ್ ಅಸ್ವೀಕುರ್ವೇ? 18 ಯುಷ್ಮಾನ್ ಪ್ರತಿ ಮಯಾ ಕಥಿತಾನಿ
 ವಾಕ್ಯಾನ್ಯಗ್ರೇ ಸ್ವೀಕೃತಾನಿ ಶೇಷೇಽಸ್ವೀಕೃತಾನಿ ನಾಭವನ್ ಏತೇನೇಶ್ವರಸ್ಯ ವಿಶ್ವಸ್ತತಾ ಪ್ರಕಾಶತೇ | 19 ಮಯಾ ಸಿಲ್ವಾನೇನ
 ತಿಮಧಿನಾ ಚೇಶ್ವರಸ್ಯ ಪುತ್ರೋ ಯೋ ಯೀಶುಖ್ರೀಷ್ಟೋ ಯುಷ್ಮನ್ಮದ್ಯೇ ಘೋಷಿತಃ ಸ ತೇನ ಸ್ವೀಕೃತಃ ಪುನರಸ್ವೀಕೃತಶ್ಚ ತನ್ನಹಿ
 ಕಿನ್ತು ಸ ತಸ್ಯ ಸ್ವೀಕಾರಸ್ವರೂಪಏವ | 20 ಈಶ್ವರಸ್ಯ ಮಹಿಮಾ ಯದ್ ಅಸ್ಮಾಭಿಃ ಪ್ರಕಾಶೇತ ತದರ್ಥಮ್ ಈಶ್ವರೇಣ ಯದ್ ಯತ್
 ಪ್ರತಿಜ್ಞಾತಂ ತತ್ಪೂರ್ವಂ ಖ್ರೀಷ್ಟೇನ ಸ್ವೀಕೃತಂ ಸತ್ಕೀಭೂತಞ್ಚ | 21 ಯುಷ್ಮಾನ್ ಅಸ್ಮಾಂಶ್ಚಾಭಿಷಿಚ್ಯ ಯಃ ಖ್ರೀಷ್ಟೇ ಸ್ಥಾಸ್ತೂನ್
 ಕರೋತಿ ಸ ಈಶ್ವರ ಏವ | 22 ಸ ಚಾಸ್ಮಾನ್ ಮುದ್ರಾಜೈತಾನ್ ಅಕಾರ್ಷೀತ್ ಸತ್ಯಾಜ್ಞಾರಸ್ಯ ಪಣಬರೂಪಮ್ ಆತ್ಮಾನಂ
 ಅಸ್ಮಾಕಮ್ ಅನ್ತಃಕರಣೇಷು ನಿರಕ್ಷಿಪಚ್ಚ | 23 ಅಪರಂ ಯುಷ್ಮಾಸು ಕರುಣಾಂ ಕುರ್ವನ್ ಅಹಮ್ ಏತಾವತ್ಕಾಲಂ ಯಾವತ್
 ಕರಿನ್ನನಗರಂ ನ ಗತವಾನ್ ಇತಿ ಸತ್ಯಮೇತಸ್ಮಿನ್ ಈಶ್ವರಂ ಸಾಕ್ಷಿಣಂ ಕೃತ್ವಾ ಮಯಾ ಸ್ವಪ್ರಾಣಾನಾಂ ಶಪಥಃ ಕ್ರಿಯತೇ | 24
 ವಯಂ ಯುಷ್ಮಾಕಂ ವಿಶ್ವಾಸಸ್ಯ ನಿಯನ್ತಾರೋ ನ ಭವಾಮಃ ಕಿನ್ತು ಯುಷ್ಮಾಕಮ್ ಆನನ್ಯಸ್ಯ ಸಹಾಯಾ ಭವಾಮಃ, ಯಸ್ಮಾದ್
 ವಿಶ್ವಾಸೇ ಯುಷ್ಮಾಕಂ ಸ್ಥಿತಿ ಭವತಿ |

2 ಅಪರಜ್ಞಾಹಂ ಪುನಃ ಶೋಕಾಯ ಯುಷ್ಮತ್ಸನ್ನಿಧಿಂ ನ ಗಮಿಷ್ಯಾಮೀತಿ ಮನಸಿ ನಿರಚ್ಛೇಷಂ | 2 ಯಸ್ಮಾದ್ ಅಹಂ ಯದಿ ಯುಷ್ಮಾನ್ ಶೋಕಯುಕ್ತಾನ್ ಕರೋಮಿ ತರ್ಹಿ ಮಯಾ ಯಃ ಶೋಕಯುಕ್ತೀಕೃತಸ್ತಂ ವಿನಾ ಕೇನಾಪರೇಣಾಹಂ ಹರ್ಷಯಿಷ್ಯೇ? 3 ಮಮ ಯೋ ಹರ್ಷಃ ಸ ಯುಷ್ಮಾಕಂ ಸರ್ವೇಷಾಂ ಹರ್ಷ ಏವೇತಿ ನಿಶ್ಚಿತಂ ಮಯಾಬೋಧಿ; ಅತಏವ ಯೈರಹಂ ಹರ್ಷಯಿತವ್ಯಸೈ ಮದಪಸ್ಥಿತಿಸಮಯೇ ಯನ್ಮಮ ಶೋಕೋ ನ ಜಾಯೇತ ತದರ್ಥಮೇವ ಯುಷ್ಮಭ್ಯಮ್ ಏತಾದೃಶಂ ಪತ್ರಂ ಮಯಾ ಲಿಖಿತಂ | 4 ವಸ್ತುತಸ್ಯ ಬಹುಕ್ಲೇಶಸ್ಯ ಮನಃಪೀಡಾಯಾಶ್ಚ ಸಮಯೇಽಹಂ ಬಹ್ವಶ್ರುಪಾತೇನ ಪತ್ರಮೇಕಂ ಲಿಖಿತವಾನ್ ಯುಷ್ಮಾಕಂ ಶೋಕಾರ್ಥಂ ತನ್ನಹಿ ಕಿನ್ನು ಯುಷ್ಮಾಸು ಮದೀಯಪ್ರೇಮಬಾಹುಲ್ಯಸ್ಯ ಜ್ಞಾಪನಾರ್ಥಂ | 5 ಯೇನಾಹಂ ಶೋಕಯುಕ್ತೀಕೃತಸ್ತೇನ ಕೇವಲಮಹಂ ಶೋಕಯುಕ್ತೀಕೃತಸ್ತನ್ನಹಿ ಕಿನ್ನುಂಶತೋ ಯೂಯಂ ಸರ್ವೇಽಪಿ ಯತೋಽಹಮತ್ರ ಕಸ್ತಂಶ್ಚಿದ್ ದೋಷಮಾರೋಪಯಿತುಂ ನೇಚ್ಛಾಮಿ | 6 ಬಹೂನಾಂ ಯತ್ ತರ್ಜನಂ ತೇನ ಜನೇನಾಲಮ್ಪಿ ತತ್ ತದರ್ಥಂ ಪ್ರಚುರಂ | 7 ಅತಃ ಸ ದುಃಖಸಾಗರೇ ಯನ್ನ ನಿಮಜ್ಜತಿ ತದರ್ಥಂ ಯುಷ್ಮಾಭಿಃ ಸ ಕ್ಷನ್ನವ್ಯಃ ಸಾನ್ವಯಿತವ್ಯಶ್ಚ | 8 ಇತಿ ಹೇತೋಃ ಪ್ರಥಮೇಽಹಂ ಯುಷ್ಮಾಭಿಸ್ತಸ್ಮಿನ್ ದಯಾ ಕ್ರಿಯತಾಂ | 9 ಯೂಯಂ ಸರ್ವಕರ್ಮಣಿ ಮಮಾದೇಶಂ ಗೃಹ್ಣೀಥ ನ ವೇತಿ ಪರೀಕ್ಷಿತಮ್ ಅಹಂ ಯುಷ್ಮಾನ್ ಪ್ರತಿ ಲಿಖಿತವಾನ್ | 10 ಯಸ್ಯ ಯೋ ದೋಷೋ ಯುಷ್ಮಾಭಿಃ ಕ್ಷಮ್ಯತೇ ತಸ್ಯ ಸ ದೋಷೋ ಮಯಾಪಿ ಕ್ಷಮ್ಯತೇ ಯಶ್ಚ ದೋಷೋ ಮಯಾ ಕ್ಷಮ್ಯತೇ ಸ ಯುಷ್ಮಾಕಂ ಕೃತೇ ಖೀಷ್ಯಸ್ಯ ಸಾಕ್ಷಾತ್ ಕ್ಷಮ್ಯತೇ | 11 ಶಯತಾನಃ ಕಲ್ಪನಾಸ್ಮಾಭಿರಜ್ಞಾತಾ ನಹಿ, ಅತೋ ವಯಂ ಯತ್ ತೇನ ನ ವಚ್ಛಾಮಹೇ ತದರ್ಥಮ್ ಅಸ್ಮಾಭಿಃ ಸಾವಧಾನ್ಯ ಭವಿತವ್ಯಂ | 12 ಅಪರಜ್ಞಾ ಖೀಷ್ಯಸ್ಯ ಸುಸಂವಾದಘೋಷಣಾರ್ಥಂ ಮಯಿ ತ್ರೋಯಾನಗರಮಾಗತೇ ಪ್ರಭೋಃ ಕರ್ಮಣೇ ಚ ಮದರ್ಥಂ ದ್ವಾರೇ ಮುಕ್ತೇ 13 ಸತ್ಯಪಿ ಸ್ವಭ್ರಾತೃಸೀತಸ್ಯಾವಿದ್ಯಮಾನತ್ವಾತ್ ಮದೀಯಾತ್ಮನಃ ಕಾಪಿ ಶಾನಿ ನ್ನ ಬಭೂವ, ತಸ್ಮಾದ್ ಅಹಂ ತಾನ್ ವಿಸರ್ಜನಂ ಯಾಚಿತ್ವಾ ಮಾಕಿದನಿಯಾದೇಶಂ ಗಂತುಂ ಪ್ರಸ್ಥಾನಮ್ ಅಕರವಂ | 14 ಯ ಈಶ್ವರಃ ಸರ್ವದಾ ಖೀಷ್ಯೇನಾಸ್ಮಾನ್ ಜಯಿನಃ ಕರೋತಿ ಸರ್ವತ್ರ ಚಾಸ್ಮಾಭಿಸ್ತದೀಯಜ್ಞಾನಸ್ಯ ಗನ್ಧಂ ಪ್ರಕಾಶಯತಿ ಸ ಧನ್ಯಃ | 15 ಯಸ್ಮಾದ್ ಯೇ ತ್ರಾಣಂ ಲಪ್ಸ್ಯಂತೇ ಯೇ ಚ ವಿನಾಶಂ ಗಮಿಷ್ಯಂತಿ ತಾನ್ ಪ್ರತಿ ವಯಮ್ ಈಶ್ವರೇಣ ಖೀಷ್ಯಸ್ಯ ಸೌಗಂಧ್ಯಂ ಭವಾಮಃ | 16 ವಯಮ್ ಏಕೇಷಾಂ ಮೃತ್ಯುವೇ ಮೃತ್ಯುಗನ್ಠಾ ಅಪರೇಷಾಶ್ಚ ಜೀವನಾಯ ಜೀವನಗನ್ಠಾ ಭವಾಮಃ, ಕಿನ್ತೇತಾದೃಶಕರ್ಮಸಾಧನೇ ಕಃ ಸಮರ್ಥೋಽಸಿ? 17 ಅನ್ಯೇ ಬಹವೋ ಲೋಕಾ ಯದ್ವದ್ ಈಶ್ವರಸ್ಯ ವಾಕ್ಯಂ ಮೃಷಾಶಿಕ್ಷಯಾ ಮಿಶ್ರಯಂತಿ ವಯಂ ತದ್ವತ್ ತನ್ನ ಮಿಶ್ರಯಂತಃ ಸರಲಭಾವೇನೇಶ್ವರಸ್ಯ ಸಾಕ್ಷಾದ್ ಈಶ್ವರಸ್ಯಾದೇಶಾತ್ ಖೀಷ್ಯೇನ ಕಥಾಂ ಭಾಷಾಮಹೇ |

3 ವಯಂ ಕಿಮ್ ಆತ್ಮಪ್ರಶಂಸನಂ ಪುನರಾರಭಾಮಹೇ? ಯುಷ್ಮಾನ್ ಪ್ರತಿ ಯುಷ್ಮತ್ಪೋ ವಾ ಪರೇಷಾಂ ಕೇಷಾಞ್ಛಿದ್ ಇವಾಸ್ಮಾಕಮಪಿ ಕಿಂ ಪ್ರಶಂಸಾಪತ್ರೇಷು ಪ್ರಯೋಜನಮ್ ಆಸೀ? 2 ಯೂಯಮೇವಾಸ್ಮಾಕಂ ಪ್ರಶಂಸಾಪತ್ರಂ ತಚ್ಛಾಸ್ಮಾಕಮ್ ಅನ್ಯಕರಣೇಷು ಲಿಖಿತಂ ಸರ್ವಮಾನವೈಶ್ಚ ಜ್ಞೇಯಂ ಪಠನೀಯಶ್ಚ | 3 ಯತೋ ಽಸ್ಮಾಭಿಃ ಸೇವಿತಂ ಖೀಷ್ಯಸ್ಯ ಪತ್ರಂ ಯೂಯಪೇವ, ತಚ್ಚ ನ ಮಸ್ಯಾ ಕಿನ್ತ್ವಮರಸ್ಯೇಶ್ವರಸ್ಯಾತ್ಮನಾ ಲಿಖಿತಂ ಪಾಷಾಣಪತ್ರೇಷು ತನ್ನಹಿ ಕಿನ್ನು ಕ್ಷಮ್ಯಮಯೇಷು ಹೃತ್ಪತ್ರೇಷು ಲಿಖಿತಮಿತಿ ಸುಸ್ಪಷ್ಟಂ | 4 ಖೀಷ್ಯೇನೇಶ್ವರಂ ಪ್ರತ್ಯಸ್ಮಾಕಮ್ ಈದೃಶೋ ದೃಢವಿಶ್ವಾಸೋ ವಿದ್ಯತೇ; 5 ವಯಂ ನಿಜಗುಣೇನ ಕಿಮಪಿ ಕಲ್ಪಯಿತುಂ ಸಮರ್ಥಾ ಇತಿ ನಹಿ ಕಿನ್ತ್ವೇಶ್ವರಾದಸ್ಮಾಕಂ ಸಾಮರ್ಥ್ಯಂ ಜಾಯತೇ | 6 ತೇನ ವಯಂ ನೂತನನಿಯಮಸ್ಯಾರ್ಥತೋ ಽಕ್ಷರಸಂಸ್ಥಾನಸ್ಯ ತನ್ನಹಿ ಕಿನ್ತ್ವಾತ್ಮನ ಏವ ಸೇವನಸಾಮರ್ಥ್ಯಂ ಪ್ರಾಪ್ತಾಃ | ಅಕ್ಷರಸಂಸ್ಥಾನಂ ಮೃತ್ಯುಜನಕಂ ಕಿನ್ತ್ವಾತ್ಮಾ ಜೀವನದಾಯಕಃ | 7 ಅಕ್ಷರೈ ವಿಲಿಖಿತಪಾಷಾಣರೂಪಿಣೀ ಯಾ ಮೃತ್ಯೋಃ ಸೇವಾ ಸಾ ಯದೀದೃಕ್ ತೇಜಸ್ವಿನೀ ಜಾತಾ ಯತ್ರಸ್ಯಾಚಿರಸ್ಥಾಯಿನಸ್ತೇಜಸಃ ಕಾರಣಾತ್ ಮೂಸಸೋ ಮುಖಮ್ ಇಸ್ರಾಯೇಲೀಯಲೋಕೈಃ ಸಂದ್ರಷ್ಟುಂ ನಾಶಕೃತ್, 8 ತರ್ಹಾತ್ಮನಃ ಸೇವಾ ಕಿಂ ತತೋಽಪಿ ಬಹುತೇಜಸ್ವಿನೀ ನ ಭವೇತ್? 9 ದಣ್ಣಜನಿಕಾ ಸೇವಾ ಯದಿ ತೇಜೋಯುಕ್ತಾ ಭವೇತ್ ತರ್ಹಿ ಪುಣ್ಯಜನಿಕಾ ಸೇವಾ ತತೋಽಧಿಕಂ ಬಹುತೇಜೋಯುಕ್ತಾ ಭವಿಷ್ಯತಿ | 10 ಉಭಯೋಸ್ತುಲನಾಯಾಂ ಕೃತಾಯಾಮ್ ಏಕಸ್ಯಾಸೇಜೋ ದ್ವಿತೀಯಾಯಾಃ ಪ್ರಖರತರೇಣ ತೇಜಸಾ ಹೀನತೇಜೋ ಭವತಿ | 11 ಯಸ್ಮಾದ್ ಯತ್ ಲೋಪನೀಯಂ ತದ್ ಯದಿ ತೇಜೋಯುಕ್ತಂ ಭವೇತ್ ತರ್ಹಿ ಯತ್ ಚಿರಸ್ಥಾಯಿ ತದ್ ಬಹುತರತೇಜೋಯುಕ್ತಮೇವ ಭವಿಷ್ಯತಿ | 12 ಈದೃಶೀಂ ಪ್ರತ್ಯಾಶಾಂ ಲಬ್ಧ್ವಾ ವಯಂ ಮಹತೀಂ ಪ್ರಗಲ್ಬತಾಂ ಪ್ರಕಾಶಯಾಮಃ | 13 ಇಸ್ರಾಯೇಲೀಯಲೋಕಾ ಯತ್ ತಸ್ಯ ಲೋಪನೀಯಸ್ಯ ತೇಜಸಃ ಶೇಷಂ ನ ವಿಲೋಕಯೇಯುಸ್ತದರ್ಥಂ ಮೂಸಾ ಯಾದ್ಯಗ್ ಅವರಣೇನ ಸ್ವಮುಖಮ್ ಆಚ್ಛಾದಯತ್ ವಯಂ ತಾದ್ಯಕ್ ನ ಕುರ್ಮಃ | 14 ತೇಷಾಂ ಮನಾಂಸಿ ಕಠಿನೀಭೂತಾನಿ ಯತಸ್ತೇಷಾಂ ಪಠನಸಮಯೇ ಸ

ಪುರಾತನೋ ನಿಯಮಸ್ತೇನಾವರಣೇನಾದ್ಯಾಪಿ ಪ್ರಚ್ಛನ್ನಸ್ತಿಷ್ಠತಿ | 15 ತಚ್ಚ ನ ದೂರೀಭವತಿ ಯತಃ ಖ್ರೀಷ್ಣೇನ್ಯೈವ ತತ್ ಉಪ್ಯತೇ | ಮೂಸಸಃ ಶಾಸ್ತ್ರಸ್ಯ ಪಾಠಸಮಯೇಽದ್ಯಾಪಿ ತೇಷಾಂ ಮನಾಂಸಿ ತೇನಾವರಣೇನ ಪ್ರಚ್ಛಾದ್ಯಂತೇ | 16 ಕಿನ್ನು ಪ್ರಭುಂ ಪ್ರತಿ ಮನಸಿ ಪರಾವೃತ್ತೇ ತದ್ ಆವರಣಂ ದೂರೀಕಾರಿಷ್ಯತೇ | 17 ಯಃ ಪ್ರಭುಃ ಸ ಏವ ಸ ಆತ್ಮಾ ಯತ್ರ ಚ ಪ್ರಭೋರಾತ್ಮಾ ತತ್ರೈವ ಮುಕ್ತಿಃ | 18 ವಯಂ ಇಹ ಸರ್ವೇಽನಾಚ್ಛಾದಿತೇನಾಸ್ತೇನ ಪ್ರಭೋಸ್ತೇಜಸಃ ಪ್ರತಿಬಿಮ್ಬಂ ಗೃಹ್ಣನ್ ಅತ್ಯಸ್ವರೂಪೇಣ ಪ್ರಭುನಾ ರೂಪಾನ್ತರೀಕೃತಾ ವರ್ಧಮಾನತೇಜೋಯುಕ್ತಾಂ ತಾಮೇವ ಪ್ರತಿಮೂರ್ತಿಂ ಪ್ರಾಪ್ನುಮಃ |

4 ಅಪರಂಜಿ ವಯಂ ಕರುಣಾಭಾಜೋ ಭೂತ್ವಾ ಯದ್ ಏತತ್ ಪರಿಚಾರಕಪದಮ್ ಅಲಭಾಮಹಿ ನಾತ್ರ ಕ್ಲಾಮ್ಯಾಮಃ, 2 ಕಿನ್ನು ತ್ರಪಾಯುಕ್ತಾನಿ ಪ್ರಚ್ಛನ್ನಕರ್ಮಾಣಿ ವಿಹಾಯ ಕುಟಿಲತಾಚರಣಮಕುರ್ವನ್ ಈಶ್ವರೀಯವಾಕ್ಯಂ ಮಿಥ್ಯಾವಾಕ್ಯೈರಮಿಶ್ರಯನ್ತಃ ಸತ್ಯಧರ್ಮಸ್ಯ ಪ್ರಕಾಶನೇನೇಶ್ವರಸ್ಯ ಸಾಕ್ಷಾತ್ ಸರ್ವಮಾನವಾನಾಂ ಸಂವೇದಗೋಚರೇ ಸ್ವಾನ್ ಪ್ರಪಂಸನೀಯಾನ್ ದರ್ಶಯಾಮಃ | 3 ಅಸ್ಮಾಭಿ ಘೋಷಿತಃ ಸುಸಂವಾದೋ ಯದಿ ಪ್ರಚ್ಛನ್ನಃ; ಸ್ಯಾತ್ ತರ್ಹಿ ಯೇ ವಿನಂಕ್ಷನ್ತಿ ತೇಷಾಮೇವ ದೃಷ್ಟಿತಃ ಸ ಪ್ರಚ್ಛನ್ನಃ; 4 ಯತಃ ಈಶ್ವರಸ್ಯ ಪ್ರತಿಮೂರ್ತಿ ಯಃ ಖ್ರೀಷ್ಣಸ್ತಸ್ಯ ತೇಜಸಃ ಸುಸಂವಾದಸ್ಯ ಪ್ರಭಾ ಯತ್ ತಾನ್ ನ ದೀಪಯೇತ್ ತದರ್ಥಮ್ ಇಹ ಲೋಕಸ್ಯ ದೇವೋಽವಿಶ್ವಾಸಿನಾಂ ಜ್ಞಾನನಯನಮ್ ಅನ್ವೀಕೃತವಾನ್ ಏತಸ್ಮೋದಾಹರಣಂ ತೇ ಭವನ್ತಿ | (aiōn g165) 5 ವಯಂ ಸ್ವಾನ್ ಘೋಷಯಾಮ ಇತಿ ನಹಿ ಕಿನ್ನು ಖ್ರೀಷ್ಣಂ ಯೀಶುಂ ಪ್ರಭುಮೇವಾಸ್ಮಾಂಶ್ಚ ಯೀಶೋಃ ಕೃತೇ ಯುಷ್ಮಾಕಂ ಪರಿಚಾರಕಾನ್ ಘೋಷಯಾಮಃ | 6 ಯಃ ಈಶ್ವರೋ ಮಧ್ಯೇತಿಮಿರಂ ಪ್ರಭಾಂ ದೀಪನಾಯಾದಿಶತ್ ಸ ಯೀಶುಖ್ರೀಷ್ಣಸ್ಯಾಸ್ಯ ಈಶ್ವರೀಯತೇಜಸೋ ಜ್ಞಾನಪ್ರಭಾಯಾ ಉದಯಾರ್ಥಮ್ ಅಸ್ಮಾಕಮ್ ಅನ್ತಃಕರಣೇಷು ದೀಪಿತವಾನ್ | 7 ಅಪರಂ ತದ್ ಧನಮ್ ಅಸ್ಮಾಭಿ ಮ್ಯುಣ್ಣಯೇಷು ಭಾಜನೇಷು ಧಾರ್ಯತೇ ಯತಃ ಸಾದ್ಭುತಾ ಶಕ್ತಿರ್ನಾಸ್ತಾಕಂ ಕಿನ್ತ್ವೇಶ್ವರಸ್ಯೈವೇತಿ ಜ್ಞಾತವ್ಯಂ | 8 ವಯಂ ಪದೇ ಪದೇ ಪೀಡ್ಯಾಮಹೇ ಕಿನ್ನು ನಾವಸೀದಾಮಃ, ವಯಂ ವ್ಯಾಕುಲಾಃ ಸನ್ನೋಽಪಿ ನಿರುಪಾಯಾ ನ ಭವಾಮಃ; 9 ವಯಂ ಪ್ರದ್ರಾವ್ಯಮಾನಾ ಅಪಿ ನ ಕ್ಲಾಮ್ಯಾಮಃ, ನಿಪಾತಿತಾ ಅಪಿ ನ ವಿನಶ್ಯಾಮಃ | 10 ಅಸ್ಮಾಕಂ ಶರೀರೇ ಖ್ರೀಷ್ಣಸ್ಯ ಜೀವನಂ ಯತ್ ಪ್ರಕಾಶೇತ ತದರ್ಥಂ ತಸ್ಮಿನ್ ಶರೀರೇ ಯೀಶೋ ಮರಣಮಪಿ ಧಾರಯಾಮಃ | 11 ಯೀಶೋ ಜೀವನಂ ಯದ್ ಅಸ್ಮಾಕಂ ಮರ್ತ್ಯದೇಹೇ ಪ್ರಕಾಶೇತ ತದರ್ಥಂ ಜೀವನ್ನೋ ವಯಂ ಯೀಶೋಃ ಕೃತೇ ನಿತ್ಯಂ ಮೃತ್ಯೌ ಸಮರ್ಪ್ಯಾಮಹೇ | 12 ಇತ್ಯಂ ವಯಂ ಮೃತ್ಯುಕ್ರಾಂತಾ ಯೂಯಂ ಇಹ ಜೀವನಾಕ್ರಾಂತಾಃ | 13 ವಿಶ್ವಾಸಕಾರಣಾದೇವ ಸಮಭಾಷಿ ಮಯಾ ವಚಃ | ಇತಿ ಯಥಾ ಶಾಸ್ತ್ರೇ ಲಿಖಿತಂ ತಥೈವಾಸ್ಮಾಭಿರಪಿ ವಿಶ್ವಾಸಜನಕಮ್ ಆತ್ಮಾನಂ ಪ್ರಾಪ್ಯ ವಿಶ್ವಾಸಃ ತ್ರಿಯತೇ ತಸ್ಮಾಚ್ಚ ವಚಾಂಸಿ ಭಾಷ್ಯಂತೇ | 14 ಪ್ರಭು ಯೀಶು ಯೇಽನೋತ್ಥಾಪಿತಃ ಸ ಯೀಶುನಾಸ್ಮಾನವೃತ್ತಾಪಯಿಷ್ಯತಿ ಯುಷ್ಮಾಭಿಃ ಸಾರ್ಧಂ ಸ್ವಸಮೀಪ ಉಪಸ್ಥಾಪಯಿಷ್ಯತಿ ಚ, ವಯಮ್ ಏತತ್ ಜಾನೀಮಃ | 15 ಅತಃವ ಯುಷ್ಮಾಕಂ ಹಿತಾಯ ಸರ್ವಮೇವ ಭವತಿ ತಸ್ಮಾದ್ ಬಹೂನಾಂ ಪ್ರಚುರಾನುಗ್ರಹಪ್ರಾಪ್ತೇರ್ ಬಹುಲೋಕಾನಾಂ ಧನ್ಯವಾದೇನೇಶ್ವರಸ್ಯ ಮಹಿಮಾ ಸಮ್ಯಕ್ ಪ್ರಕಾಶಿಷ್ಯತೇ | 16 ತತೋ ಹೇತೋ ವರ್ಯಂ ನ ಕ್ಲಾಮ್ಯಾಮಃ ಕಿನ್ನು ಬಾಹ್ಯಪುರುಷೋ ಯದ್ವಪಿ ಕ್ಷೀಯತೇ ತಥಾಪ್ಯಾನ್ತರಿಕಃ ಪುರುಷೋ ದಿನೇ ದಿನೇ ನೂತನಾಯತೇ | 17 ಕ್ಷಣಮಾತ್ರಸ್ಯಾಯಿ ಯದೇತತ್ ಲಘಿಷ್ಯಂ ದುಃಖಂ ತದ್ ಅತಿಬಾಹುಲ್ಯೇನಾಸ್ಮಾಕಮ್ ಅನನ್ತಕಾಲಸ್ಯಾಯಿ ಗರಿಷ್ಠಸುಖಂ ಸಾಧಯತಿ, (aiōnios g166) 18 ಯತೋ ವಯಂ ಪ್ರತ್ಯಕ್ಷಾನ್ ವಿಷಯಾನ್ ಅನುದ್ವಿಶ್ವಾಪ್ರತ್ಯಕ್ಷಾನ್ ಉದ್ವಿಶಾಮಃ | ಯತೋ ಹೇತೋಃ ಪ್ರತ್ಯಕ್ಷವಿಷಯಾಃ ಕ್ಷಣಮಾತ್ರಸ್ಯಾಯಿನಃ ಕಿನ್ತ್ವಪ್ರತ್ಯಕ್ಷಾ ಅನನ್ತಕಾಲಸ್ಯಾಯಿನಃ | (aiōnios g166)

5 ಅಪರಮ್ ಅಸ್ಮಾಕಮ್ ಏತಸ್ಮಿನ್ ಪಾರ್ಥಿವೇ ದೂಷ್ಯರೂಪೇ ವೇಶ್ಮನಿ ಜೀರ್ಣೇ ಸಶೀಶ್ವರೇಣ ನಿರ್ಮಿತಮ್ ಅಕರಕೃತಮ್ ಅಸ್ಮಾಕಮ್ ಅನನ್ತಕಾಲಸ್ಯಾಯಿ ವೇಶ್ಮೈಕಂ ಸ್ವರ್ಗೇ ವಿದ್ಯತ ಇತಿ ವಯಂ ಜಾನೀಮಃ | (aiōnios g166) 2 ಯತೋ ಹೇತೋರೇತಸ್ಮಿನ್ ವೇಶ್ಮನಿ ತಿಷ್ಯನ್ನೋ ವಯಂ ತಂ ಸ್ವರ್ಗೀಯಂ ವಾಸಂ ಪರಿಧಾತುಮ್ ಆಕಾಚ್ಛ್ಯಮಾಣಾ ನಿಃಶ್ರಸಾಮಃ | 3 ತಥಾಪೀದಾನೀಮಪಿ ವಯಂ ತೇನ ನ ನಗ್ನಾಃ ಕಿನ್ನು ಪರಿಹಿತವಸನಾ ಮನ್ಯಾಮಹೇ | 4 ಏತಸ್ಮಿನ್ ದೂಷ್ಯೇ ತಿಷ್ಯನತೋ ವಯಂ ಕ್ಷಿಪ್ಯಮಾನಾ ನಿಃಶ್ರಸಾಮಃ, ಯತೋ ವಯಂ ವಾಸಂ ತ್ಯಕ್ತುಮ್ ಇಚ್ಛಾಮಸ್ತನ್ಮಹಿ ಕಿನ್ನು ತಂ ದ್ವಿತೀಯಂ ವಾಸಂ ಪರಿಧಾತುಮ್ ಇಚ್ಛಾಮಃ, ಯತಸ್ತಥಾ ಕೃತೇ ಜೀವನೇನ ಮರ್ತ್ಯಂ ಗ್ರಸಿಷ್ಯತೇ | 5 ಏತದರ್ಥಂ ವಯಂ ಯೇನ ಸೃಷ್ಟಾಃ ಸ ಈಶ್ವರ ಏವ ಸ ಚಾಸ್ತಚ್ಛಂ ಸತ್ಯಚಾರಸ್ಯ ಪಣಸ್ವರೂಪಮ್ ಆತ್ಮಾನಂ ದತ್ತವಾನ್ | 6 ಅತಃವ ವಯಂ ಸರ್ವದೋತ್ಸುಕಾ ಭವಾಮಃ ಕಿನ್ತ್ವ ಶರೀರೇ ಯಾವದ್ ಅಸ್ಮಾಭಿ ನ್ಯುಫಷ್ಯತೇ ತಾವತ್ ಪ್ರಭುತೋ ದೂರೇ ಪ್ರೋಷ್ಯತ ಇತಿ ಜಾನೀಮಃ, 7 ಯತೋ ವಯಂ ದೃಷ್ಟಿಮಾರ್ಗೇ ನ ಚರಾಮಃ ಕಿನ್ನು ವಿಶ್ವಾಸಮಾರ್ಗೇ | 8 ಅಪರಂಜಿ ಶರೀರಾದ್ ದೂರೇ ಪ್ರವಸ್ತುಂ ಪ್ರಭೋಃ

ಸನ್ನಿಧೌ ನಿವಸ್ತು ಇತ್ಯುಕ್ತಾಂ ಮಾಣಾ ಉತುಕ್ತಾ ಭವಾಮಃ | 9 ತಸ್ಮಾದೇವ ಕಾರಣಾದ್ ವಯಂ ತಸ್ಯ ಸನ್ನಿಧೌ ನಿವಸ್ತು ಸ್ತಸ್ಮಾದ್ ದೂರೇ ಪ್ರವಸನ್ತೋ ವಾ ತಸ್ಮೈ ರೋಚಿತುಂ ಯತಾಮಹೇ | 10 ಯಸ್ಮಾತ್ ಶರೀರಾವಸ್ಥಾಯಾಮ್ ಏಕೈಕೇನ ಕೃತಾನಾಂ ಕರ್ಮಣಾಂ ಶುಭಾಶುಭಫಲಪ್ರಾಪ್ತಯೇ ಸರ್ವೈಸ್ತಾಭಿಃ ಖ್ರೀಷ್ಣಸ್ಯ ವಿಚಾರಾಸನಸಮುಖ ಉಪಸ್ಥಾತವ್ಯಂ | 11 ಅತಃಪ್ರಭೋ ಭಯಾನಕತ್ತಂ ವಿಜ್ಞಾಯ ವಯಂ ಮನುಜಾನ್ ಅನುನಯಾಮಃ ಕಿಚ್ಛೇಶ್ವರಸ್ಯ ಗೋಚರೇ ಸಪ್ರಕಾಶಾ ಭವಾಮಃ, ಯುಷ್ಮಾಕಂ ಸಂವೇದಗೋಚರೇಽಪಿ ಸಪ್ರಕಾಶಾ ಭವಾಮ ಇತ್ಯಾಶಂಸಾಮಹೇ | 12 ಅನೇನ ವಯಂ ಯುಷ್ಮಾಕಂ ಸನ್ನಿಧೌ ಪುನಃ ಸ್ವಾನ್ ಪ್ರಶಂಸಾಮ ಇತಿ ನಹಿ ಕಿನ್ತು ಯೇ ಮನೋ ವಿನಾ ಮುಖ್ಯೇ ಶ್ಲಾಘ್ನೇ ತೇಭ್ಯಃ ಪ್ರತುತ್ತರದಾನಾಯ ಯೂಯಂ ಯಥಾಸ್ತಾಭಿಃ ಶ್ಲಾಘಿತುಂ ಶಕ್ಯದ್ ತಾದೃಶಮ್ ಉಪಾಯಂ ಯುಷ್ಮಭ್ಯಂ ವಿತರಾಮಃ | 13 ಯದಿ ವಯಂ ಹತಜ್ಞಾನಾ ಭವಾಮಸ್ಯುಃ ತದ್ ಈಶ್ವರಾರ್ಥಕಂ ಯದಿ ಚ ಸಜ್ಞಾನಾ ಭವಾಮಸ್ಯುಃ ತದ್ ಯುಷ್ಮದರ್ಥಕಂ | 14 ವಯಂ ಖ್ರೀಷ್ಣಸ್ಯ ಪ್ರೇಮ್ನಾ ಸಮಾಕೃಷ್ಣಾಮಹೇ ಯತಃ ಸರ್ವೇಷಾಂ ವಿನಿಮಯೇನ ಯದ್ಯೇಕೋ ಜನೋಽಮೃತ ತರ್ಹಿ ತೇ ಸರ್ವೇಃ ಮೃತಾ ಇತ್ಯಾಸ್ತಾಭಿ ಬುಧ್ಯತೇ | 15 ಅಪರಾಧ್ಯ ಯೇ ಜೀವಂತಿ ತೇ ಯತ್ ಸ್ವಾರ್ಥಂ ನ ಜೀವಂತಿ ಕಿನ್ತು ತೇಷಾಂ ಕೃತೇ ಯೋ ಜನೋ ಮೃತಃ ಪುನರುತ್ಥಾಪಿತಶ್ಚ ತಮುದ್ಧಿಶ್ಚ ಯತ್ ಜೀವಂತಿ ತದರ್ಥಮೇವ ಸ ಸರ್ವೇಷಾಂ ಕೃತೇ ಮೃತವಾನ್ | 16 ಅತೋ ಹೇತೋರಿತಃ ಪರಂ ಕೋಽಪ್ಯಸ್ತಾಭಿ ಜಾರ್ತಿತೋ ನ ಪ್ರತಿಜ್ಞಾತವ್ಯಃ | ಯದ್ವಪಿ ಪೂರ್ವಂ ಖ್ರೀಷ್ಣೋ ಜಾತಿತೋಽಸ್ತಾಭಿಃ ಪ್ರತಿಜ್ಞಾತಸ್ತಥಾಪೀದಾನೀಂ ಜಾತಿತಃ ಪುನರ್ ಪ್ರತಿಜ್ಞಾಯತೇ | 17 ಕೇನಚಿತ್ ಖ್ರೀಷ್ಣ ಆಶ್ರಿತೇ ನೂತನಾ ಸೃಷ್ಟಿ ಭವತಿ ಪುರಾತನಾನಿ ಲುಪ್ಯಂತೇ ಪಶ್ಯ ನಿಖಿಲಾನಿ ನವೀನಾನಿ ಭವಂತಿ | 18 ಸರ್ವೈಶ್ಚೈತದ್ ಈಶ್ವರಸ್ಯ ಕರ್ಮ ಯತೋ ಯೇಶು ಖ್ರೀಷ್ಣೇನ ಸ ಏವಾಸ್ತಾನ್ ಸ್ವೇನ ಸಾರ್ಧಂ ಸಂಹಿತವಾನ್ ಸನ್ಯಾಸಸಮ್ಯಗ್ನಿಯಾಂ ಪರಿಚರ್ಯಾಮ್ ಅಸ್ಮಾಸು ಸಮರ್ಪಿತವಾಂಶ್ಚ | 19 ಯತಃ ಈಶ್ವರಃ ಖ್ರೀಷ್ಣಮ್ ಅಧಿಷ್ಠಾಯ ಜಗತೋ ಜನಾನಾಮ್ ಆಗಾಂಸಿ ತೇಷಾಮ್ ಬುಣಮಿವ ನ ಗಣಯನ್ ಸ್ವೇನ ಸಾರ್ಧಂ ತಾನ್ ಸಂಹಿತವಾನ್ ಸನ್ನಿವಾರ್ತಾಮ್ ಅಸ್ಮಾಸು ಸಮರ್ಪಿತವಾಂಶ್ಚ | 20 ಅತೋ ವಯಂ ಖ್ರೀಷ್ಣಸ್ಯ ವಿನಿಮಯೇನ ದೌತೃಕಂ ಕರ್ಮ ಸಮಾದಯಾಮಹೇ, ಈಶ್ವರಶ್ಚಾಸ್ತಾಭಿ ಯುಷ್ಮಾನ್ ಯಾಯಾಚ್ಯತೇ ತತಃ ಖ್ರೀಷ್ಣಸ್ಯ ವಿನಿಮಯೇನ ವಯಂ ಯುಷ್ಮಾನ್ ಪ್ರಾರ್ಥಯಾಮಹೇ ಯೂಯಮೀಶ್ವರೇಣ ಸನ್ನತ | 21 ಯತೋ ವಯಂ ತೇನ ಯದ್ ಈಶ್ವರೀಯಪುಣ್ಯಂ ಭವಾಮಸ್ತದರ್ಥಂ ಪಾಪೇನ ಸಹ ಯಸ್ಯ ಜ್ಞಾತೇಯಂ ನಾಸೀತ್ ಸ ಏವ ತೇನಾಸ್ತಾಕಂ ವಿನಿಮಯೇನ ಪಾಪಃ ಕೃತಃ |

6 ತಸ್ಯ ಸಹಾಯಾ ವಯಂ ಯುಷ್ಮಾನ್ ಪ್ರಾರ್ಥಯಾಮಹೇ, ಈಶ್ವರಸ್ಯಾನುಗ್ರಹೋ ಯುಷ್ಮಾಭಿ ವ್ಯಥಾ ನ ಗೃಹ್ಯತಾಂ | 2 ತೇನೋಕ್ತಮೇತತ್, ಸಂಶ್ರೋಷ್ಯಾಮಿ ಶುಭೇ ಕಾಲೇ ತ್ವದೀಯಾಂ ಪ್ರಾರ್ಥನಾಮ್ ಅಹಂ | ಉಪಕಾರಂ ಕರಿಷ್ಯಾಮಿ ಪರಿತ್ರಾಣದಿನೇ ತವ | ಪಶ್ಯತಾಯಂ ಶುಭಕಾಲಃ ಪಶ್ಯತೇದಂ ತ್ರಾಣದಿನಂ | 3 ಅಸ್ಮಾಕಂ ಪರಿಚರ್ಯಾ ಯನ್ನಿಷ್ಠಲಜ್ಞಾ ಭವೇತ್ ತದರ್ಥಂ ವಯಂ ಕುತ್ರಾಪಿ ವಿಘ್ನಂ ನ ಜನಯಾಮಃ, 4 ಕಿನ್ತು ಪ್ರಚುರಸಹಿಷ್ಣುತಾ ಕ್ಲೇಶೋ ದೈನ್ಯಂ ವಿಪತ್ ತಾಡನಾ ಕಾರಾಬನ್ಧನಂ ನಿವಾಸಹೀನತ್ವಂ ಪರಿಶ್ರಮೋ ಜಾಗರಣಮ್ ಉಪವಸನಂ 5 ನಿರ್ಮಲತ್ವಂ ಜ್ಞಾನಂ ಮೃದುಶೀಲತಾ ಹಿತೈಷಿತಾ 6 ಪವಿತ್ರ ಆತ್ಮಾ ನಿಷ್ಕಪಟಂ ಪ್ರೇಮ ಸತ್ಯಾಲಾಪ ಈಶ್ವರೀಯಶಕ್ತಿ 7 ದರ್ಶನವಾಮಾಭ್ಯಾಂ ಕರಾಭ್ಯಾಂ ಧರ್ಮಾಸ್ತಧಾರಣಂ 8 ಮಾನಾಪಮಾನಯೋರಖ್ಯಾತಿ ಸುಖ್ಯಾತ್ಯೋ ಭಾಗ್ಯಗಿತ್ವಮ್ ಏತೈಃ ಸರ್ವೈರಿಶ್ವರಸ್ಯ ಪ್ರಶಂಸಾನ್ ಪರಿಚಾರಕಾನ್ ಸ್ವಾನ್ ಪ್ರಕಾಶಯಾಮಃ | 9 ಭ್ರಮಕಸಮಾ ವಯಂ ಸತ್ಯವಾದಿನೋ ಭವಾಮಃ, ಅಪರಿಚಿತಸಮಾ ವಯಂ ಸುಪರಿಚಿತಾ ಭವಾಮಃ, ಮೃತಕಲ್ಪಾ ವಯಂ ಜೀವಾಮಃ, ದಣ್ಡಮಾನಾ ವಯಂ ನ ಹನ್ಯಾಮಹೇ, 10 ಶೋಕಯುಕ್ತಾಶ್ಚ ವಯಂ ಸದಾನನ್ಯಾಮಃ, ದರಿದ್ರಾ ವಯಂ ಬಹೂನ್ ಧನಿನಃ ಕುರ್ಮ್ಯಃ, ಅಕಿಚ್ಛನಾಶ್ಚ ವಯಂ ಸರ್ವಂ ಧಾರಯಾಮಃ | 11 ಹೇ ಕರಿನ್ಧಿನಃ, ಯುಷ್ಮಾಕಂ ಪ್ರತಿ ಮಮಾಸ್ಯಂ ಮುಕ್ತಂ ಮಮಾನ್ಯಃಕರಣಾಂಞ ವಿಕಸಿತಂ | 12 ಯೂಯಂ ಮಮಾನ್ವರೇ ನ ಸಜ್ಜೋಚಿತಾಃ ಕಿಚ್ಛ ಯೂಯಮೇವ ಸಜ್ಜೋಚಿತಚಿತ್ತಾಃ | 13 ಕಿನ್ತು ಮಹ್ಯಂ ನ್ಯಾಯ್ಯಫಲದಾನಾರ್ಥಂ ಯುಷ್ಮಾಭಿರಪಿ ವಿಕಸಿತ್ಯೈ ಭವವಿಶ್ವಮ್ ಇತ್ಯಹಂ ನಿಜಬಾಲಕಾನಿವ ಯುಷ್ಮಾನ್ ವದಾಮಿ | 14 ಅಪರಮ್ ಅಪ್ರತ್ಯಯಿಭಿಃ ಸಾರ್ಧಂ ಯೂಯಮ್ ಏಕಯುಗೇ ಬದ್ಧಾ ಮಾ ಭೂತ, ಯಸ್ಮಾದ್ ಧರ್ಮಾಧರ್ಮಯೋಃ ಕಃ ಸಮ್ಯಗ್ನೋಽಸ್ಮಿ? ತಿಮಿರೇಣ ಸರ್ಧಂ ಪ್ರಭಾಯಾ ವಾ ಕಾ ತುಲನಾಸ್ಮಿ? 15 ಬಿಲೀಯಾಲದೇವೇನ ಸಾಕಂ ಖ್ರೀಷ್ಣಸ್ಯ ವಾ ಕಾ ಸನ್ಧಿಃ? ಅವಿಶ್ವಾಸಿನಾ ಸಾರ್ಧಂ ವಾ ವಿಶ್ವಾಸಿಲೋಕಸ್ಥಾಂಶ್ಚ ಕಃ? 16 ಈಶ್ವರಸ್ಯ ಮನ್ನಿರೇಣ ಸಹ ವಾ ದೇವಪ್ರತಿಮಾನಾಂ ಕಾ ತುಲನಾ? ಅಮರಸ್ಯೇಶ್ವರಸ್ಯ ಮನ್ನಿರಂ ಯೂಯಮೇವ | ಈಶ್ವರೇಣ ತದುಕ್ತಂ ಯಥಾ, ತೇಷಾಂ ಮಧ್ಯೇಽಹಂ ಸ್ವಾವಾಸಂ ನಿಧಾಸ್ಯಾಮಿ ತೇಷಾಂ ಮಧ್ಯೇ ಚ ಯಾತಾಯಾತಂ ಕುರ್ವನ್ ತೇಷಾಮ್ ಈಶ್ವರೋ

ಭವಿಷ್ಯಾಮಿ ತೇ ಚ ಮಲ್ಲೋಕಾ ಭವಿಷ್ಯನ್ತಿ | 17 ಅತೋ ಹೇತೋಃ ಪರಮೇಶ್ವರಃ ಕಥಯತಿ ಯೂಯಂ ತೇಷಾಂ ಮಧ್ಯಾದ್ ಬಹಿರ್ಭೂಯ ಪ್ರಥಗ್ ಭವತ, ಕಿಮಪ್ಯಮೇಧ್ಯಂ ನ ಸ್ತುಶತ; ತೇನಾಹಂ ಯುಷ್ಮಾನ್ ಗೃಹೀಷ್ಯಾಮಿ, 18 ಯುಷ್ಮಾಕಂ ಪಿತಾ ಭವಿಷ್ಯಾಮಿ ಚ, ಯೂಯಂ ಮಮ ಕನ್ಯಾಪುತ್ರಾ ಭವಿಷ್ಯಥೇತಿ ಸರ್ವಶಕ್ತಿಮತಾ ಪರಮೇಶ್ವರೇಣೋಕ್ತಂ |

7 ಅತಃಪವ ಹೇ ಪ್ರಿಯತಮಾಃ, ಏತಾದ್ಯುತೀಃ ಪ್ರತಿಜ್ಞಾಃ ಪ್ರಾಪ್ತೇರಸ್ಯಾಭಿಃ ಶರೀರಾತ್ಮನೋಃ ಸರ್ವಮಾಲಿನ್ಯಮ್ ಅಪಮೃತ್ಯೋಶ್ಚರಸ್ಯ ಭಕ್ತಾ ಪವಿತ್ರಾಚಾರಃ ಸಾಧ್ಯತಾಂ | 2 ಯೂಯಮ್ ಅಸ್ಮಾನ್ ಗೃಹ್ಣೀತ | ಅಸ್ಯಾಭಿಃ ಕಸ್ಯಾಪ್ಯನ್ಯಾಯೋ ನ ಕೃತಃ ಕೋಽಪಿ ನ ವಚ್ಚಿತಃ | 3 ಯುಷ್ಮಾನ್ ದೋಷಿಣಃ ಕರ್ತೃಮಹಂ ವಾಕ್ಯಮೇತದ್ ವದಾಮೀತಿ ನಹಿ ಯುಷ್ಮಾಭಿಃ ಸಹ ಜೀವನಾಯ ಮರಣಾಯ ವಾ ವಯಂ ಯುಷ್ಮಾನ್ ಸ್ವಾನ್ತಃಕರಣೈ ಧಾರಯಾಮ ಇತಿ ಪೂರ್ವಂ ಮಯೋಕ್ತಂ | 4 ಯುಷ್ಮಾನ್ ಪ್ರತಿ ಮಮ ಮಹೇತ್ಸಾಹೋ ಜಾಯತೇ ಯುಷ್ಮಾನ್ ಅಧ್ಯಹಂ ಬಹು ಶ್ಲಾಘೇ ಚ ತೇನ ಸರ್ವಕ್ಷೇಶಸಮಯೇಽಹಂ ಸಾನ್ತನ್ಯಯಾ ಪೂರ್ಣೋ ಹರ್ಷೇಣ ಪ್ರಪುಲ್ಲಿತಶ್ಚ ಭವಾಮಿ | 5 ಅಸ್ಮಾಸು ಮಾಕಿದನಿಯಾದೇಶಮ್ ಆಗತೇಷ್ಯಸ್ಯಾಕಂ ಶರೀರಸ್ಯ ಕಾಚಿದಪಿ ಶಾನ್ತಿ ನಾರ್ಭವತ್ ಕಿನ್ತು ಸರ್ವತೋ ಬಹಿ ವಿರೋಧೇನಾನ್ತಶ್ಚ ಭೀತ್ಯಾ ವಯಮ್ ಅಪೀಡ್ಯಾಮಹಿ | 6 ಕಿನ್ತು ನಮ್ರಾಣಾಂ ಸಾನ್ತಯಿತಾ ಯ ಈಶ್ವರಃ ಸ ತೀತಸ್ಯಾಗಮನೇನಾಸ್ಮಾನ್ ಅಸಾನ್ತಯತ್ | 7 ಕೇವಲಂ ತಸ್ಯಾಗಮನೇನ ತನ್ನಹಿ ಕಿನ್ತು ಯುಷ್ಮತ್ಪೋ ಜಾತಯಾ ತಸ್ಯ ಸಾನ್ತನ್ಯಯಾಪಿ, ಯತೋಽಸ್ಯಾಸು ಯುಷ್ಮಾಕಂ ಹಾರ್ದವಿಲಾಪಾಸಕ್ತತ್ವೇಷ್ಯಸ್ಯಾಕಂ ಸಮೀಪೇ ವರ್ಣೀತೇಷು ಮಮ ಮಹಾನನ್ನೋ ಜಾತಃ | 8 ಅಹಂ ಪತ್ರೇಣ ಯುಷ್ಮಾನ್ ಶೋಕಯುಕ್ತಾನ್ ಕೃತವಾನ್ ಇತ್ಯಸ್ಮಾದ್ ಅನ್ತತಪ್ಯೇ ಕಿನ್ತುಧನಾ ನಾನುತಪ್ಯೇ | ತೇನ ಪತ್ರೇಣ ಯೂಯಂ ಕ್ಷಣಮಾತ್ರಂ ಶೋಕಯುಕ್ತೇಭೂತಾ ಇತಿ ಮಯಾ ದೃಶ್ಯತೇ | 9 ಇತ್ಯಸ್ಮಿನ್ ಯುಷ್ಮಾಕಂ ಶೋಕೇನಾಹಂ ಹೃಷ್ಯಾಮಿ ತನ್ನಹಿ ಕಿನ್ತು ಮನಃಪರಿವರ್ತನಾಯ ಯುಷ್ಮಾಕಂ ಶೋಕೋಽಭವದ್ ಇತ್ಯನೇನ ಹೃಷ್ಯಾಮಿ ಯತೋಽಸ್ಯತ್ಪೋ ಯುಷ್ಮಾಕಂ ಕಾಪಿ ಹಾನಿ ಯನ್ನ ಭವೇತ್ ತದರ್ಥಂ ಯುಷ್ಮಾಕಮ್ ಈಶ್ವರೀಯಃ ಶೋಕೋ ಜಾತಃ | 10 ಸ ಈಶ್ವರೀಯಃ ಶೋಕಃ ಪರಿತ್ರಾಣಜನಕಂ ನಿರನುತಾಪಂ ಮನಃಪರಿವರ್ತನಂ ಸಾಧಯತಿ ಕಿನ್ತು ಸಾಂಸಾರಿಕಃ ಶೋಕೋ ಮೃತ್ಯುಂ ಸಾಧಯತಿ | 11 ಪಶ್ಯತ ತೇನೇಶ್ವರೀಯೇಣ ಶೋಕೇನ ಯುಷ್ಮಾಕಂ ಕಿಂ ನ ಸಾಧಿತಂ? ಯತ್ಪೋ ದೋಷಪ್ರಕ್ಷಾಲನಮ್ ಅಸನ್ತುಷ್ಟತ್ವಂ ಹಾರ್ದಮ್ ಆಸಕ್ತತ್ವಂ ಫಲದಾನಇಚ್ಛಿತಾನಿ ಸರ್ವಾಣಿ | ತಸ್ಮಿನ್ ಕರ್ಮಣಿ ಯೂಯಂ ನಿರ್ಮಲಾ ಇತಿ ಪ್ರಮಾಣಂ ಸರ್ವೇಣ ಪ್ರಕಾರೇಣ ಯುಷ್ಮಾಭಿ ದರ್ಶತಂ | 12 ಯೇನಾಪರಾದ್ಧಂ ತಸ್ಯ ಕೃತೇ ಕಿಂವಾ ಯಸ್ಯಾಪರಾದ್ಧಂ ತಸ್ಯ ಕೃತೇ ಮಯಾ ಪತ್ರಮ್ ಅಲೇಖಿ ತನ್ನಹಿ ಕಿನ್ತು ಯುಷ್ಮಾನದ್ಯಸ್ಯಾಕಂ ಯತ್ಪೋ ಯದ್ ಈಶ್ವರಸ್ಯ ಸಾಕ್ಷಾದ್ ಯುಷ್ಮತ್ಪಮೀಪೇ ಪ್ರಕಾಶೇತ ತದರ್ಥಮೇವ | 13 ಉಕ್ತಕಾರಣಾದ್ ವಯಂ ಸಾನ್ತನ್ಯಾಂ ಪ್ರಾಪ್ತಾಃ; ತಾಂ ಸಾನ್ತನ್ಯಾಂ ವಿನಾವರೋ ಮಹಾಹ್ಲಾದಸ್ಯೇತಸ್ಯಾಹ್ಲಾದಾದಸ್ಯಾಭಿ ಲಭ್ಯಃ, ಯತಸ್ಯಸ್ಯಾತ್ಮಾ ಸರ್ವೈ ಯುಷ್ಮಾಭಿಸ್ತಪ್ತಃ | 14 ಪೂರ್ವಂ ತಸ್ಯ ಸಮೀಪೇಽಹಂ ಯುಷ್ಮಾಭಿಯದ್ ಅಶ್ಲಾಘೇ ತೇನ ನಾಲಜ್ಜೇ ಕಿನ್ತು ವಯಂ ಯದ್ಧದ್ ಯುಷ್ಮಾನ್ ಪ್ರತಿ ಸತ್ಯಭಾವೇನ ಸಕಲಮ್ ಅಭಾಷಾಮಹಿ ತದ್ವತ್ ತೀತಸ್ಯ ಸಮೀಪೇಽಸ್ಯಾಕಂ ಶ್ಲಾಘನಮಪಿ ಸತ್ಯಂ ಜಾತಂ | 15 ಯೂಯಂ ಕೀದೃಕ್ ತಸ್ಯಾಜ್ಞಾ ಅಪಾಲಯತ ಭಯಕಮ್ಭಾಭ್ಯಾಂ ತಂ ಗೃಹೀತವನ್ತಶ್ಚೈತಸ್ಯ ಸ್ಮರಣಾದ್ ಯುಷ್ಮಾಸು ತಸ್ಯ ಸ್ನೇಹೋ ಬಾಹುಲ್ಯೇನ ವರ್ತತೇ | 16 ಯುಷ್ಮಾಸ್ತಹಂ ಸರ್ವಮಾಶಂಸೇ, ಇತ್ಯಸ್ಮಿನ್ ಮಮಾಹ್ಲಾದೋ ಜಾಯತೇ |

8 ಹೇ ಭ್ರಾತರಃ, ಮಾಕಿದನಿಯಾದೇಶಸ್ಯಾಸು ಸಮಿತಿಷು ಪ್ರಕಾಶಿತೋ ಯ ಈಶ್ವರಸ್ಯಾನುಗ್ರಹಸ್ತಮಹಂ ಯುಷ್ಮಾನ್ ಜ್ಞಾಪಯಾಮಿ | 2 ವಸ್ತುತೋ ಬಹುಕ್ಷೇಶಪರೀಕ್ಷಾಸಮಯೇ ತೇಷಾಂ ಮಹಾನನ್ನೋಽತೀವದೀನತಾ ಚ ವದಾನ್ಯತಾಯಾಃ ಪ್ರಚುರಫಲಮ್ ಅಫಲಯತಾಂ | 3 ತೇ ಸ್ವೇಚ್ಛಯಾ ಯಥಾಶಕ್ತಿ ಕಿಚ್ಛಾತಿಶಕ್ತಿ ದಾನ ಉದ್ಯುಕ್ತಾ ಅಭವನ್ ಇತಿ ಮಯಾ ಪ್ರಮಾಣೀಕ್ರಿಯತೇ | 4 ವಯಂ ಯತ್ ಪವಿತ್ರಲೋಕೇಭ್ಯಸ್ತೇಷಾಂ ದಾನಮ್ ಉಪಕಾರಾರ್ಥಕಮ್ ಅಂಶನಂ ಗೃಹ್ಯಾಮಸ್ತದ್ ಬಹುನನಯೇನಾಸ್ಮಾನ್ ಪ್ರಾರ್ಥಿತವನ್ತಃ | 5 ವಯಂ ಯಾದ್ಯಕ್ ಪ್ರತ್ಯೈಕ್ಷಾಮಹಿ ತಾದ್ಯಗ್ ಅಕೃತ್ಯಾ ತೇಽಗ್ರೇ ಪ್ರಭವೇ ತತಃ ಪರಮ್ ಈಶ್ವರಸ್ಯೇಚ್ಛಯಾಸ್ಮಭ್ಯಮಪಿ ಸ್ವಾನ್ ನ್ಯವೇದಯನ್ | 6 ಅತೋ ಹೇತೋಽಸ್ತಂ ಯಥಾರಬ್ಧವಾನ್ ತಥೈವ ಕರಿನ್ಯಿನಾಂ ಮದ್ಯೇಽಪಿ ತದ್ ದಾನಗ್ರಹಣಂ ಸಾಧಯೇತಿ ಯುಷ್ಮಾನ್ ಅಧಿ ವಯಂ ತೀತಂ ಪ್ರಾರ್ಥಯಾಮಹಿ | 7 ಅತೋ ವಿಶ್ವಾಸೋ ವಾಕ್ಯಟಿತಾ ಜ್ಞಾನಂ ಸರ್ವೋಽತಾಹೋ ಽಸ್ಮಾಸು ಪ್ರೇಮ ಚೈತ್ಯೈ ಗುಣೈ ಯೂಯಂ ಯಥಾಪರಾನ್ ಅತಿಶೇದ್ಯೇ ತಥೈವೈತೇನ ಗುಣೇನಾಪ್ಯತಿಶೇದ್ಯಂ | 8 ಏತದ್ ಅಹಮ್ ಅಜ್ಞಯಾ ಕಥಯಾಮೀತಿ ನಹಿ ಕಿನ್ತುನ್ಯೇಷಾಮ್ ಉತ್ಸಾಹಕಾರಣಾದ್ ಯುಷ್ಮಾಕಮಪಿ ಪ್ರೇಮ್ನಃ ಸಾರಲ್ಯಂ ಪರೀಕ್ಷಿತಮಿಚ್ಛತಾ ಮಯೈತತ್ ಕಥ್ಯತೇ | 9 ಯೂಯಂ ಇತ್ಯಸ್ಮತ್ಪ್ರಭೋ

ಯೀಶುಖ್ರೀಷ್ಣಸ್ಥಾನಗ್ರಹಂ ಜಾನೀಧ ಯತಸ್ತಸ್ಯ ನಿರ್ಧನಶ್ಚೇನ ಯೂಯಂ ಯದ್ ಧನಿನೋ ಭವಥ ತದರ್ಥಂ ಸ ಧನೀ ಸನ್ನಪಿ ಯುಷ್ಕತ್ಯತೇ ನಿರ್ಧನೋಽಭವತ್ | 10 ಏತಸ್ಮಿನ್ ಅಹಂ ಯುಷ್ಮಾನ್ ಸ್ವವಿಚಾರಂ ಜ್ಞಾಪಯಾಮಿ | ಗತಂ ಸಂವತ್ಸರಮ್ ಆರಭ್ಯ ಯೂಯಂ ಕೇವಲಂ ಕರ್ಮ ಕರ್ತುಂ ತನ್ನಹಿ ಕಿನ್ವಿಚ್ಛುಕತಾಂ ಪ್ರಕಾಶಯಿತುಮಪ್ಯಪಾಕ್ರಾಭ್ಯದ್ಧಂ ತತೋ ಹೇತೋ ಯುಷ್ಕತ್ಯತೇ ಮಮ ಮನ್ತಣಾ ಭದ್ರಾ | 11 ಅತೋ ಽಧುನಾ ತತ್ಕರ್ಮಸಾಧನಂ ಯುಷ್ಮಾಭಿಃ ಕ್ರಿಯತಾಂ ತೇನ ಯದ್ವದ್ ಇಚ್ಛುಕತಾಯಾಮ್ ಉತ್ಸಾಹಸ್ತದ್ವದ್ ಏಕೈಕಸ್ಯ ಸಮ್ಪದನುಸಾರೇಣ ಕರ್ಮಸಾಧನಮ್ ಅಪಿ ಜನಿಷ್ಯತೇ | 12 ಯಸ್ಮಿನ್ ಇಚ್ಛುಕತಾ ವಿದ್ಯತೇ ತೇನ ಯನ್ವ ಧಾರ್ಯತೇ ತಸ್ಮಾತ್ ಸೋಽನುಗೃಹ್ಯತ ಇತಿ ನಹಿ ಕಿನ್ವ ಯದ್ ಧಾರ್ಯತೇ ತಸ್ಮಾದೇವ | 13 ಯತ ಇತರೇಷಾಂ ವಿರಾಮೇಣ ಯುಷ್ಮಾಕಞ್ಚ ಕ್ಷೇಲೇನ ಭವಿತವ್ಯಂ ತನ್ನಹಿ ಕಿನ್ವ ಸಮತಯ್ಯಿವ | 14 ವತ್ಸಮಾನಸಮಯೇ ಯುಷ್ಮಾಕಂ ಧನಾಧಿಕೈಃ ತೇಷಾಂ ಧನನ್ಯೂನತಾ ಪೂರಯಿತವ್ಯಾ ತಸ್ಮಾತ್ ತೇಷಾಮಪ್ಯಾಧಿಕೈಃ ಯುಷ್ಮಾಕಂ ನ್ಯೂನತಾ ಪೂರಯಿಷ್ಯತೇ ತೇನ ಸಮತಾ ಜನಿಷ್ಯತೇ | 15 ತದೇವ ಶಾಸ್ತ್ರೇಽಪಿ ಲಿಖಿತಮ್ ಆಸ್ತೇ ಯಥಾ, ಯೇನಾಧಿಕಂ ಸಂಗೃಹೀತಂ ತಸ್ಮಾಧಿಕಂ ನಾಭವತ್ ಯೇನ ಚಾಲ್ಪಂ ಸಂಗೃಹೀತಂ ತಸ್ಮಾಲ್ಪಂ ನಾಭವತ್ | 16 ಯುಷ್ಮಾಕಂ ಹಿತಾಯ ತೀತಸ್ಯ ಮನಸಿ ಯ ಈಶ್ವರ ಇಮಮ್ ಉದ್ಯೋಗಂ ಜನಿತವಾನ್ ಸ ಧನ್ಯೋ ಭವತು | 17 ತೀತೋಽಸ್ಮಾಕಂ ಪ್ರಾರ್ಥನಾಂ ಗೃಹೀತವಾನ್ ಕಿಞ್ಚ ಸ್ವಯಮ್ ಉದ್ಯುಕ್ತಃ ಸನ್ ಸ್ವೇಚ್ಛಯಾ ಯುಷ್ಕತ್ಮವೇಪಂ ಗತವಾನ್ | 18 ತೇನ ಸಹ ಯೋಽಪರ ಏಕೋ ಭ್ರಾತಾಸ್ಮಾಭಿಃ ಪ್ರೇಷಿತಃ ಸುಸಂವಾದಾತ್ ತಸ್ಯ ಸುಖ್ಯಾತ್ಯಾ ಸರ್ವಾಃ ಸಮಿತಯೋ ವ್ಯಾಪ್ತಾಃ | 19 ಪ್ರಭೋ ಗೌರವಾಯ ಯುಷ್ಮಾಕಮ್ ಇಚ್ಛುಕತಾಯೈ ಚ ಸ ಸಮಿತಿಭಿರೇತಸ್ಯೈ ದಾನಸೇವಾಯೈ ಅಸ್ಮಾಕಂ ಸಜಿತ್ವೇ ನ್ಯಯೋಜ್ಯತ | 20 ಯತೋ ಯಾ ಮಹೋಪಾಯನಸೇವಾಸ್ಮಾಭಿ ವಿಧೀಯತೇ ತಾಮಧಿ ವಯಂ ಯತ್ ಕೇನಾಪಿ ನ ನಿನ್ವಾಮಹೇ ತದರ್ಥಂ ಯತಾಮಹೇ | 21 ಯತಃ ಕೇವಲಂ ಪ್ರಭೋಃ ಸಾಕ್ಷಾತ್ ತನ್ನಹಿ ಕಿನ್ವ ಮಾನವಾನಾಮಪಿ ಸಾಕ್ಷಾತ್ ಸದಾಚಾರಂ ಕರ್ತುಮ್ ಆಲೋಚಾಮಹೇ | 22 ತಾಭ್ಯಾಂ ಸಹಾಪರ ಏಕೋ ಯೋ ಭ್ರಾತಾಸ್ಮಾಭಿಃ ಪ್ರೇಷಿತಃ ಸೋಽಸ್ಮಾಭಿ ಬಹುವಿಷಯೇಷು ಬಹವಾರಾನ್ ಪರೀಕ್ಷಿತ ಉದ್ಯೋಗೀವ ಪ್ರಕಾಶಿತಶ್ಚ ಕಿನ್ವಧುನಾ ಯುಷ್ಮಾಸು ದೃಢವಿಶ್ವಾಸಾತ್ ತಸ್ಮೋತ್ಸಾಹೋ ಬಹು ವವೃಧೇ | 23 ಯದಿ ಕಶ್ಚಿತ್ ತೀತಸ್ಯ ತತ್ತ್ವಂ ಜಿಜ್ಞಾಸತೇ ತರ್ಹಿ ಸ ಮಮ ಸಹಭಾಗೀ ಯುಷ್ಕನ್ಯದ್ಯೇ ಸಹಕಾರೀ ಚ, ಅಪರಯೋ ಭ್ರಾತೋಽಸ್ತತ್ತ್ವಂ ವಾ ಯದಿ ಜಿಜ್ಞಾಸತೇ ತರ್ಹಿ ತೌ ಸಮಿತೀನಾಂ ದೂತೌ ಖ್ರೀಷ್ಣಸ್ಯ ಪ್ರತಿಬಿಮ್ಬೌ ಚೇತಿ ತೇನ ಜ್ಞಾಯತಾಂ | 24 ಅತೋ ಹೇತೋಃ ಸಮಿತೀನಾಂ ಸಮಕ್ಷಂ ಯುಷ್ಕತ್ವೈಮ್ನೋಽಸ್ಮಾಕಂ ಶ್ಲಾಘಾಯಾಶ್ಚ ಪ್ರಾಮಾಣ್ಯಂ ತಾನ್ ಪ್ರತಿ ಯುಷ್ಮಾಭಿಃ ಪ್ರಕಾಶಯಿತವ್ಯಂ |

9 ಪವಿತ್ರಲೋಕಾನಾಮ್ ಉಪಕಾರಾರ್ಥಕಸೇವಾಮಧಿ ಯುಷ್ಮಾನ್ ಪ್ರತಿ ಮಮ ಲಿಖನಂ ನಿಷ್ಪಯೋಜನಂ | 2 ಯತ ಆಖಾಯಾದೇಶಸ್ಥಾ ಲೋಕಾ ಗತವರ್ಷಮ್ ಆರಭ್ಯ ತತ್ಕಾರ್ಯ್ಯ ಉದ್ಯತಾಃ ಸನ್ನೀತಿ ವಾಕ್ಯೇನಾಹಂ ಮಾಕಿದನೀಯಲೋಕಾನಾಂ ಸಮೀಪೇ ಯುಷ್ಮಾಕಂ ಯಾಮ್ ಇಚ್ಛುಕತಾಮಧಿ ಶ್ಲಾಘೇ ತಾಮ್ ಅವಗತೋಽಸ್ಮಿ ಯುಷ್ಮಾಕಂ ತಸ್ಮಾದ್ ಉತ್ಸಾಹಾಚ್ಛಾಪರೇಷಾಂ ಬಹೂನಾಮ್ ಉದ್ಯೋಗೋ ಜಾತಃ | 3 ಕಿಞ್ಚೈತಸ್ಮಿನ್ ಯುಷ್ಮಾನ್ ಅಧ್ಯಸ್ಮಾಕಂ ಶ್ಲಾಘಾ ಯದ್ ಅತಥ್ಯಾ ನ ಭವೇತ್ ಯೂಯಞ್ಚ ಮಮ ವಾಕ್ಯಾನುಸಾರಾದ್ ಯದ್ ಉದ್ಯತಾಸ್ತಿಷ್ಠೇತ ತದರ್ಥಮೇವ ತೇ ಭ್ರಾತರೋ ಮಯಾ ಪ್ರೇಷಿತಾಃ | 4 ಯಸ್ಮಾತ್ ಮಯಾ ಸಾರ್ಧಂ ಕೈಶ್ಚಿತ್ ಮಾಕಿದನೀಯಭ್ರಾತೃಭಿರಾಗತ್ಯ ಯೂಯಮನುದ್ಯತಾ ಇತಿ ಯದಿ ದೃಶ್ಯತೇ ತರ್ಹಿ ತಸ್ಮಾದ್ ದೃಢವಿಶ್ವಾಸಾದ್ ಯುಷ್ಮಾಕಂ ಲಜ್ಜಾ ಜನಿಷ್ಯತ ಇತ್ಯಸ್ಮಾಭಿ ನ ವಕ್ತವ್ಯಂ ಕಿನ್ವಸ್ಮಾಕಮೇವ ಲಜ್ಜಾ ಜನಿಷ್ಯತೇ | 5 ಅತಃ ಪ್ರಾಕ್ ಪ್ರತಿಜ್ಞಾತಂ ಯುಷ್ಮಾಕಂ ದಾನಂ ಯತ್ ಸಂಜ್ಞಿತಂ ಭವೇತ್ ತಚ್ಚ ಯದ್ ಗ್ರಾಹಕತಾಯಾಃ ಫಲಮ್ ಅಭೂತ್ಯಾ ದಾನಶೀಲತಾಯಾ ಏವ ಫಲಂ ಭವೇತ್ ತದರ್ಥಂ ಮಮಾಗ್ರೇ ಗಮನಾಯ ತತ್ಸಂಜ್ಞಯನಾಯ ಚ ತಾನ್ ಭ್ರಾತೃನ್ ಆದೇಷ್ಟುಮಹಂ ಪ್ರಯೋಜನಮ್ ಅಮನ್ಯೇ | 6 ಅಪರಮಪಿ ವ್ಯಾಹರಾಮಿ ಕೇನಚಿತ್ ಕ್ಷುದ್ರಭಾವೇನ ಬೀಜೇಷೂಪ್ತೇಷು ಸ್ವಲ್ಪಾನಿ ಶಸ್ತ್ರಾನಿ ಕರ್ತೃಷ್ಯಂತೇ, ಕಿಞ್ಚ ಕೇನಚಿತ್ ಬಹುದಭವೇನ ಬೀಜೇಷೂಪ್ತೇಷು ಬಹೂನಿ ಶಸ್ತ್ರಾನಿ ಕರ್ತೃಷ್ಯಂತೇ | 7 ಏಕೈಕೇನ ಸ್ವಮನಸಿ ಯಥಾ ನಿಶ್ಚೀಯತೇ ತಥೈವ ದೀಯತಾಂ ಕೇನಾಪಿ ಕಾತರೇಣ ಭೀತೇನ ವಾ ನ ದೀಯತಾಂ ಯತ ಈಶ್ವರೋ ಹೃಷ್ಯಮಾನಸೇ ದಾತರಿ ಪ್ರೀಯತೇ | 8 ಅಪರಮ್ ಈಶ್ವರೋ ಯುಷ್ಮಾನ್ ಪ್ರತಿ ಸರ್ವವಿಧಂ ಬಹುಪ್ರದಂ ಪ್ರಸಾದಂ ಪ್ರಕಾಶಯಿತುಮ್ ಅರ್ಹತಿ ತೇನ ಯೂಯಂ ಸರ್ವವಿಷಯೇ ಯಥೇಷ್ಟಂ ಪ್ರಾಪ್ಯ ಸರ್ವೇಣ ಸತ್ಕರ್ಮಣಾ ಬಹುಫಲವನ್ನೋ ಭವಿಷ್ಯಥ | 9 ಏತಸ್ಮಿನ್ ಲಿಖಿತಮಾಸ್ತೇ, ಯಥಾ, ವ್ಯಯತೇ ಸ ಜನೋ ರಾಯಂ ದುರ್ಗತೇಭ್ಯೋ ದದಾತಿ ಚ | ನಿತ್ಯಸ್ಥಾಯೀ ಚ ತದ್ಧರ್ಮಃ (aiṛn 165) 10 ಬೀಜಂ ಭೇಜನೀಯಮ್ ಅನ್ನಞ್ಚ ವಪ್ರೇ ಯೇನ ವಿಶ್ರಾಣ್ಯತೇ ಸ ಯುಷ್ಕಭ್ಯಮ್ ಅಪಿ ಬೀಜಂ

ವಿಶ್ರಾಣ್ಯ ಬಹುಲೀಕರಿಷ್ಯತಿ ಯುಷ್ಮಾಕಂ ಧರ್ಮಫಲಾನಿ ವರ್ಧಯಿಷ್ಯತಿ ಚ | 11 ತೇನ ಸರ್ವವಿಷಯೇ ಸಧನೀಭೂತೈ ಯುಷ್ಮಾಭಿಃ ಸರ್ವವಿಷಯೇ ದಾನಶೀಲತಾಯಾಂ ಪ್ರಕಾಶಿತಾಯಾಮ್ ಅಸ್ಮಾಭಿರೀಶ್ವರಸ್ಯ ಧನ್ಯವಾದಃ ಸಾಧಯಿಷ್ಯತೇ | 12 ಏತಯೋಪಕಾರಸೇವಯಾ ಪವಿತ್ರಲೋಕಾನಾಮ್ ಅರ್ಥಾಭಾವಸ್ಯ ಪ್ರತೀಕಾರೋ ಜಾಯತ ಇತಿ ಕೇವಲಂ ನಹಿ ಕಿನ್ವಿಶ್ವರಸ್ಯ ಧನ್ಯವಾದೋಽಪಿ ಬಾಹುಲೈನೋತ್ಪಾದ್ಯತೇ | 13 ಯತ ಏತಸ್ಮಾದ್ ಉಪಕಾರಕರಣಾದ್ ಯುಷ್ಮಾಕಂ ಪರೀಕ್ಷಿತತ್ವಂ ಬುದ್ಧ್ಯಾ ಬಹುಭಿಃ ಖ್ರೀಷ್ಯಸುಸಂವಾದಾಜ್ಞೀಕರಣೇ ಯುಷ್ಮಾಕಮ್ ಅಜ್ಞಾಗ್ರಾಹಿತ್ವಾತ್ ತದ್ಭಾಗಿತ್ವೇ ಚ ತಾನ್ ಅಪರಾಂಶ್ಚ ಪ್ರತಿ ಯುಷ್ಮಾಕಂ ದಾತೃತ್ವಾದ್ ಈಶ್ವರಸ್ಯ ಧನ್ಯವಾದಃ ಕಾರಿಷ್ಯತೇ, 14 ಯುಷ್ಮದರ್ಥಂ ಪ್ರಾರ್ಥನಾಂ ಕೃತ್ವಾ ಚ ಯುಷ್ಮಾಸ್ಮೀಶ್ವರಸ್ಯ ಗರಿಷ್ಠಾನುಗ್ರಹಾದ್ ಯುಷ್ಮಾಸು ತೈಃ ಪ್ರೇಮ ಕಾರಿಷ್ಯತೇ | 15 ಅಪರಮ್ ಈಶ್ವರಸ್ಯಾನಿರ್ವಚನೀಯದಾನಾತ್ ಸ ಧನ್ಯೋ ಭೂಯಾತ್ |

10 ಯುಷ್ಮತ್ಪ್ರತ್ಯಕ್ಷೇ ನಮಃ ಕಿನ್ತು ಪರೋಕ್ಷೇ ಪ್ರಗಲ್ಬಃ ಪೌಲೋಽಹಂ ಖ್ರೀಷ್ಯಸ್ಯ ಕ್ಷಾನ್ಯಾ ವಿನೀತ್ಯಾ ಚ ಯುಷ್ಮಾನ್ ಪ್ರಾರ್ಥಯೇ | 2 ಮಮ ಪ್ರಾರ್ಥನೀಯಮಿದಂ ವಯಂ ಯೈಃ ಶಾರೀರಿಕಾಚಾರಿಣೋ ಮನ್ಯಾಮಹೇ ತಾನ್ ಪ್ರತಿ ಯಾಂ ಪ್ರಗಲ್ಬತಾಂ ಪ್ರಕಾಶಯಿತುಂ ನಿಶ್ಚಿನೋಮಿ ಸಾ ಪ್ರಗಲ್ಬತಾ ಸಮಾಗತೇನ ಮಯಾಚರಿತವ್ಯಾ ನ ಭವತು | 3 ಯತಃ ಶರೀರೇ ಚರನ್ಯೋಽಪಿ ವಯಂ ಶಾರೀರಿಕಂ ಯುದ್ಧಂ ನ ಕುರ್ಮಃ | 4 ಅಸ್ಮಾಕಂ ಯುದ್ಧಾಸ್ತಾಣಿ ಚ ನ ಶಾರೀರಿಕಾನಿ ಕಿನ್ವಿಶ್ವರೇಣ ದುರ್ಗಭಿಷ್ಣಾನಯ ಪ್ರಬಲಾನಿ ಭವನ್ತಿ, 5 ತೈಶ್ಚ ವಯಂ ವಿತರ್ಕಾನ್ ಈಶ್ವರೀಯತತ್ತ್ವಜ್ಞಾನಸ್ಯ ಪ್ರತಿಬಂಧಿಕಾಂ ಸರ್ವಾಂ ಚಿತ್ತಸಮುನ್ನತಿಷ್ಠಾ ನಿಪಾತಯಾಮಃ ಸರ್ವಸಜ್ಜಲ್ಲಭ್ಯ ಬನ್ದಿನಂ ಕೃತ್ವಾ ಖ್ರೀಷ್ಯಸ್ಯಾಜ್ಞಾಗ್ರಾಹಿಣಂ ಕುರ್ಮಃ, 6 ಯುಷ್ಮಾಕಮ್ ಅಜ್ಞಾಗ್ರಾಹಿತ್ವೇ ಸಿದ್ಧೇ ಸತಿ ಸರ್ವಸ್ಯಾಜ್ಞಾಲಜ್ಞನಸ್ಯ ಪ್ರತೀಕಾರಂ ಕರ್ತುಮ್ ಉದ್ಯತಾ ಅಸ್ಮಹೇ ಚ | 7 ಯದ್ ದೃಷ್ಟಿಗೋಚರಂ ತದ್ ಯುಷ್ಮಾಭಿ ರ್ಧೃಶ್ಯತಾಂ | ಅಹಂ ಖ್ರೀಷ್ಯಸ್ಯ ಲೋಕ ಇತಿ ಸ್ವಮನಸಿ ಯೇನ ವಿಜ್ಞಾಯತೇ ಸ ಯಥಾ ಖ್ರೀಷ್ಯಸ್ಯ ಭವತಿ ವಯಮ್ ಅಪಿ ತಥಾ ಖ್ರೀಷ್ಯಸ್ಯ ಭವಾಮ ಇತಿ ಪುನರ್ವಿಚಿಚ್ಛ ತೇನ ಬುದ್ಧತಾಂ | 8 ಯುಷ್ಮಾಕಂ ನಿಪಾತಾಯ ತನ್ನಹಿ ಕಿನ್ತು ನಿಷ್ಠಾಯೈ ಪ್ರಭುನಾ ದತ್ತಂ ಯದಸ್ಮಾಕಂ ಸಾಮರ್ಥ್ಯಂ ತೇನ ಯದ್ವಹಿ ಕಿಚ್ಛಿದ್ ಅಧಿಕಂ ಶ್ಲಾಘೇ ತಥಾಪಿ ತಸ್ಯಾನ್ವ ತ್ರಪಿಷ್ಯೇ | 9 ಅಹಂ ಪತ್ನೈ ಯುಷ್ಮಾನ್ ತ್ರಾಸಯಾಮಿ ಯುಷ್ಮಾಭಿರೇತನ್ಯ ಮನ್ಯತಾಂ | 10 ತಸ್ಯ ಪತ್ರಾಣಿ ಗುರುತರಾಣಿ ಪ್ರಬಲಾನಿ ಚ ಭವನ್ತಿ ಕಿನ್ತು ತಸ್ಯ ಶಾರೀರಸಾಕ್ಷಾತ್ಕಾರೋ ದುರ್ಬಲ ಅಲಾಪಶ್ಚ ತುಚ್ಛನೀಯ ಇತಿ ಕೈಶ್ಚಿದ್ ಉಚ್ಯತೇ | 11 ಕಿನ್ತು ಪರೋಕ್ಷೇ ಪತ್ನೈ ಭಾಷಮಾಣಾ ವಯಂ ಯಾದೃಶಾಃ ಪ್ರಕಾಶಾಮಹೇ ಪ್ರತ್ಯಕ್ಷೇ ಕರ್ಮ ಕುರ್ವನ್ಯೋಽಪಿ ತಾದೃಶಾ ಏವ ಪ್ರಕಾಶಿಷ್ಯಾಮಹೇ ತತ್ ತಾದೃಶೇನ ವಾಚಾಲೇನ ಜ್ಞಾಯತಾಂ | 12 ಸ್ವಪ್ರಶಂಸಕಾನಾಂ ಕೇಷಾಂಜೈನ್ಮದ್ಯೇ ಸ್ವಾನ್ ಗಣಯಿತುಂ ತೈಃ ಸ್ವಾನ್ ಉಪಮಾತುಂ ವಾ ವಯಂ ಪ್ರಗಲ್ಬಾ ನ ಭವಾಮಃ, ಯತಸ್ತೇ ಸ್ವಪರಿಮಾಣೇನ ಸ್ವಾನ್ ಪರಿಮಿಮತೇ ಸ್ವೈಶ್ಚ ಸ್ವಾನ್ ಉಪಮಿಭತೇ ತಸ್ಮಾತ್ ನಿಬ್ರೋಧಾ ಭವನ್ತಿ ಚ | 13 ವಯಮ್ ಅಪರಿಮಿತೇನ ನ ಶ್ಲಾಘಿಷ್ಯಾಮಹೇ ಕಿನ್ವಿಶ್ವರೇಣ ಸ್ವರಜ್ಞಾ ಯುಷ್ಮದ್ದೇಶಗಾಮಿ ಯತ್ ಪರಿಮಾಣಮ್ ಅಸ್ಯದರ್ಥಂ ನಿರೂಪಿತಂ ತೇನೈವ ಶ್ಲಾಘಿಷ್ಯಾಮಹೇ | 14 ಯುಷ್ಮಾಕಂ ದೇಶೋಽಸ್ಮಾಭಿರಗನ್ಯವ್ಯಸ್ಯಾದ್ ವಯಂ ಸ್ವಸೀಮಾಮ್ ಉಲ್ಲಜ್ಞಾಮಹೇ ತನ್ನಹಿ ಯತಃ ಖ್ರೀಷ್ಯಸ್ಯ ಸುಸಂವಾದೇನಾಪರೇಷಾಂ ಪ್ರಾಗ್ ವಯಮೇವ ಯುಷ್ಮಾನ್ ಪ್ರಾಪ್ತವನ್ಃ | 15 ವಯಂ ಸ್ವಸೀಮಾಮ್ ಉಲ್ಲಜ್ಞಾ ಪರಕ್ಷೇತ್ರೇಣ ಶ್ಲಾಘಾಮಹೇ ತನ್ನಹಿ, ಕಿಚ್ಛ ಯುಷ್ಮಾಕಂ ವಿಶ್ವಾಸೇ ವೃದ್ಧಿಂ ಗತೇ ಯುಷ್ಮದ್ದೇಶೋಽಸ್ಮಾಕಂ ಸೀಮಾ ಯುಷ್ಮಾಭಿರ್ದೀರ್ಘಂ ವಿಸ್ತಾರಯಿಷ್ಯತೇ, 16 ತೇನ ವಯಂ ಯುಷ್ಮಾಕಂ ಪಶ್ಚಿಮದಿಕ್ಲೇಷು ಸ್ಥಾನೇಷು ಸುಸಂವಾದಂ ಘೋಷಯಿಷ್ಯಾಮಃ, ಇತ್ಯಂ ಪರಸೀಮಾಯಾಂ ಪರೇಣ ಯತ್ ಪರಿಷ್ಯತಂ ತೇನ ನ ಶ್ಲಾಘಿಷ್ಯಾಮಹೇ | 17 ಯಃ ಕಶ್ಚಿತ್ ಶ್ಲಾಘಮಾನಃ ಸ್ಯಾತ್ ಶ್ಲಾಘತಾಂ ಪ್ರಭುನಾ ಸ ಹಿ | 18 ಸ್ವೇನ ಯಃ ಪ್ರಶಂಸ್ಯತೇ ಸ ಪರೀಕ್ಷಿತೋ ನಹಿ ಕಿನ್ತು ಪ್ರಭುನಾ ಯಃ ಪ್ರಶಂಸ್ಯತೇ ಸ ಏವ ಪರೀಕ್ಷಿತಃ |

11 ಯೂಯಂ ಮಮಾಜ್ಞಾನತಾಂ ಕ್ಷಣಂ ಯಾವತ್ ಸೋಢುಮ್ ಅಹರ್ಧ, ಅತಃ ಸಾ ಯುಷ್ಮಾಭಿಃ ಸಹೃತಾಂ | 2 ಈಶ್ವರೇ ಮಮಾಸಕ್ತತ್ವಾದ್ ಅಹಂ ಯುಷ್ಮಾನಧಿ ತಪೇ ಯಸ್ಮಾತ್ ಸತೀಂ ಕನ್ಯಾಮಿವ ಯುಷ್ಮಾನ್ ಏಕಸ್ಮಿನ್ ವರೇಽರ್ಥತಃ ಖ್ರೀಷ್ಯೇ ಸಮರ್ಪಯಿತುಮ್ ಅಹಂ ವಾಗ್ಧಾನಮ್ ಅಕಾರ್ಷಂ | 3 ಕಿನ್ತು ಸರ್ವೇಣ ಸ್ವಖಲತಯಾ ಯದ್ವದ್ ಹವಾ ವಚ್ಛಯಾಚ್ಛುಕೇ ತದ್ವತ್ ಖ್ರೀಷ್ಯಂ ಪ್ರತಿ ಸತೀತ್ವಾದ್ ಯುಷ್ಮಾಕಂ ಭ್ರಂಶಃ ಸಮ್ಯವಿಷ್ಯತೀತಿ ಬಿಭೇಮಿ | 4 ಅಸ್ಮಾಭಿರನಾಖ್ಯಾಪಿತೋಽಪರಃ ಕಶ್ಚಿದ್ ಯೇಶು ಯದಿ ಕೇನಚಿದ್ ಆಗನ್ತುಕೇನಾಖ್ಯಾಪ್ಯತೇ ಯುಷ್ಮಾಭಿಃ ಪ್ರಾಗಲಬ್ಧ ಅತ್ಯಾ ವಾ ಯದಿ ಲಭ್ಯತೇ ಪ್ರಾಗಗ್ರಾಹೀತಃ ಸುಸಂವಾದೋ ವಾ ಯದಿ ಗೃಹ್ಯತೇ ತರ್ಹಿ ಮನ್ಯೇ ಯೂಯಂ ಸಮ್ಯಕ್ ಸಹಿಷ್ಯದೈ | 5 ಕಿನ್ತು ಮುಖ್ಯೇಭ್ಯಃ ಪ್ರೇರಿತೇಭ್ಯೋಽಹಂ ಕೇನಚಿತ್ ಪ್ರಕಾರೇಣ ನ್ಯೂನೋ ನಾಸ್ಮೀತಿ ಬುದ್ಧೇ | 6 ಮಮ ವಾಕ್ಪಟುತಾಯಾ ನ್ಯೂನತ್ವೇ ಸತ್ಯಪಿ ಜ್ಞಾನಸ್ಯ ನ್ಯೂನತ್ವಂ

ನಾಸ್ತಿ ಕಿನ್ನು ಸರ್ವವಿಷಯೇ ವಯಂ ಯುಷ್ಮದ್ಗೋಚರೇ ಪ್ರಕಾಶಾಮಹೇ | 7 ಯುಷ್ಮಾಕಮ್ ಉನ್ನತ್ಯೈ ಮಯಾ ನಮ್ರತಾಂ ಸ್ವೀಕೃತ್ಯೈಶ್ವರಸ್ಯ ಸುಸಂವಾದೋ ವಿನಾ ವೇತನಂ ಯುಷ್ಮಾಕಂ ಮಧ್ಯೇ ಯದ್ ಅಘೋಷ್ಯತ ತೇನ ಮಯಾ ಕಿಂ ಪಾಪಮ್ ಅಕಾರಿ? 8 ಯುಷ್ಮಾಕಂ ಸೇವನಾಯಾಹಮ್ ಅನ್ಯಸಮಿತಿಭ್ಯೋ ಭೃತಿ ಗೃಹ್ಲಾನ್ ಧನಮಪಹೃತವಾನ್, 9 ಯದಾ ಚ ಯುಷ್ಮನ್ಯದ್ಗೇಽವತ್ಕೇ ತದಾ ಮಮಾರ್ಥಾಭಾವೇ ಜಾತೇ ಯುಷ್ಮಾಕಂ ಕೋಽಪಿ ಮಯಾ ನ ಪೀಡಿತಃ; ಯತೋ ಮಮ ಸೋಽರ್ಥಾಭಾವೋ ಮಾಕಿದನಿಯಾದೇಶಾದ್ ಆಗತ್ಯೈ ಭೃತ್ಯುಭಿ ನ್ಯವಾಯುಕ್ತ, ಇತ್ಯಹಂ ಕ್ಯಾಪಿ ವಿಷಯೇ ಯಥಾ ಯುಷ್ಮಾಸು ಭಾರೋ ನ ಭವಾಮಿ ತಥಾ ಮಯಾತ್ವರಕ್ಷಾ ಕೃತಾ ಕರ್ತವ್ಯಾ ಚ | 10 ಖೀಷ್ಯಸ್ಯ ಸತ್ಯತಾ ಯದಿ ಮಯಿ ತಿಷ್ಠತಿ ತರ್ಹಿ ಮಮೈಷಾ ಶ್ಲಾಘಾ ನಿಖಿಲಾಖಾಯಾದೇಶೇ ಕೇನಾಪಿ ನ ರೋತ್ಸ್ಯತೇ | 11 ಏತಸ್ಯ ಕಾರಣಂ ಕಿಂ? ಯುಷ್ಮಾಸು ಮಮ ಪ್ರೇಮ ನಾಸ್ತೇತತ್ ಕಿಂ ತತ್ಕಾರಣಂ? ತದ್ ಈಶ್ವರೋ ವೇತ್ತಿ | 12 ಯೇ ಛಿದ್ರಮನ್ನಿಷ್ಯನ್ನಿ ತೇ ಯತ್ ಕಿಮಪಿ ಛಿದ್ರಂ ನ ಲಭನ್ನೇ ತದರ್ಥಮೇವ ತತ್ ಕರ್ಮ ಮಯಾ ಕ್ರಿಯತೇ ಕಾರಿಷ್ಯತೇ ಚ ತಸ್ಮಾತ್ ತೇ ಯೇನ ಶ್ಲಾಘನ್ನೇ ತೇನಾಸ್ಮಾಕಂ ಸಮಾನಾ ಭವಿಷ್ಯನ್ನಿ | 13 ತಾದೃಶಾ ಭಾಕ್ತಪ್ರೇರಿತಾಃ ಪ್ರವಚ್ಚಕಾಃ ಕಾರವೋ ಭೂತ್ವಾ ಖೀಷ್ಯಸ್ಯ ಪ್ರೇರಿತಾಣಾಂ ವೇಶಂ ಧಾರಯನ್ನಿ | 14 ತಚ್ಚಾಶ್ಚರ್ಯ್ಯಂ ನಹಿ; ಯತಃ ಸ್ವಯಂ ಶಯತಾನಪಿ ತೇಜಸ್ವಿದೂತಸ್ಯ ವೇಶಂ ಧಾರಯಂತಿ, 15 ತತಸ್ತಸ್ಯ ಪರಿಚಾರಕಾ ಅಪಿ ಧರ್ಮಪರಿಚಾರಕಾಣಾಂ ವೇಶಂ ಧಾರಯಂತೀತ್ಯದ್ಭುತಂ ನಹಿ; ಕಿನ್ನು ತೇಷಾಂ ಕರ್ಮಾಣಿ ಯಾದೃಶಾನಿ ಫಲಾನ್ಯಪಿ ತಾದೃಶಾನಿ ಭವಿಷ್ಯನ್ನಿ | 16 ಅಹಂ ಪುನ ವರ್ಧಾಮಿ ಕೋಽಪಿ ಮಾಂ ನಿಬ್ಬೋಧಂ ನ ಮನ್ಯತಾಂ ಕಿಚ್ಚ ಯದ್ಯಪಿ ನಿಬ್ಬೋಧೋ ಭವೇಯಂ ತಥಾಪಿ ಯೂಯಂ ನಿಬ್ಬೋಧಮಿವ ಮಾಮನುಗೃಹ್ಯ ಕ್ಷಣೈಕಂ ಯಾವತ್ ಮಮಾತ್ಮಶ್ಲಾಘಾಮ್ ಅನುಜಾನೀತ | 17 ಏತಸ್ಯಾಃ ಶ್ಲಾಘಾಯಾ ನಿಮಿತ್ತಂ ಮಯಾ ಯತ್ ಕಥಿತವ್ಯಂ ತತ್ ಪ್ರಭುನಾದಿಷ್ಟೇನೇವ ಕಥ್ಯತೇ ತನ್ಮಹಿ ಕಿನ್ನು ನಿಬ್ಬೋಧೇನೇವ | 18 ಅಪರೇ ಬಹವಃ ಶಾರೀರಿಕಶ್ಲಾಘಾಂ ಕುರ್ವತೇ ತಸ್ಮಾದ್ ಅಹಮಪಿ ಶ್ಲಾಘಿಷ್ಯೇ | 19 ಬುದ್ಧಿಮನ್ನೋ ಯೂಯಂ ಸುಖೇನ ನಿಬ್ಬೋಧಾನಾಮ್ ಆಚಾರಂ ಸಹಧ್ಯೇ | 20 ಕೋಽಪಿ ಯದಿ ಯುಷ್ಮಾನ್ ದಾಸಾನ್ ಕರೋತಿ ಯದಿ ವಾ ಯುಷ್ಮಾಕಂ ಸರ್ವಸ್ವಂ ಗ್ರಸತಿ ಯದಿ ವಾ ಯುಷ್ಮಾನ್ ಹರತಿ ಯದಿ ವಾತ್ಮಾಭಿಮಾನೀ ಭವತಿ ಯದಿ ವಾ ಯುಷ್ಮಾಕಂ ಕಪೋಲಮ್ ಆಹನ್ನಿ ತರ್ಹಿ ತದಪಿ ಯೂಯಂ ಸಹಧ್ಯೇ | 21 ದೌರ್ಬ್ಬಲ್ಯಾದ್ ಯುಷ್ಮಾಭಿರವಮಾನಿತಾ ಇವ ವಯಂ ಭಾಷಾಮಹೇ, ಕಿನ್ವಪರಸ್ಯ ಕಸ್ಯಚಿದ್ ಯೇನ ಪ್ರಗಲ್ಬತಾ ಜಾಯತೇ ತೇನ ಮಮಾಪಿ ಪ್ರಗಲ್ಬತಾ ಜಾಯತ ಇತಿ ನಿಬ್ಬೋಧೇನೇವ ಮಯಾ ವಕ್ತವ್ಯಂ | 22 ತೇ ಕಿಮ್ ಇಬ್ರಿಲೋಕಾಃ? ಅಹಮಪೀಬ್ರೀ | ತೇ ಕಿಮ್ ಇಸ್ರಾಯೇಲೀಯಾಃ? ಅಹಮಪೀಸ್ರಾಯೇಲೀಯಾಃ | ತೇ ಕಿಮ್ ಇಬ್ರಾಹೀಮೋ ವಂಶಾಃ? ಅಹಮಪೀಬ್ರಾಹೀಮೋ ವಂಶಃ | 23 ತೇ ಕಿಂ ಖೀಷ್ಯಸ್ಯ ಪರಿಚಾರಕಾಃ? ಅಹಂ ತೇಭ್ಯೋಽಪಿ ತಸ್ಯ ಮಹಾಪರಿಚಾರಕಃ; ಕಿನ್ನು ನಿಬ್ಬೋಧ ಇವ ಭಾಷೇ, ತೇಭ್ಯೋಽಪ್ಯಹಂ ಬಹುಪರಿಶ್ರಮೇ ಬಹುಪ್ರಹಾರೇ ಬಹುವಾರಂ ಕಾರಾಯಾಂ ಬಹುವಾರಂ ಪ್ರಾಣನಾಶಸಂಶಯೇ ಚ ಪತಿತವಾನ್ | 24 ಯಿಹೂದೀಯೈರಹಂ ಪಚ್ಚಕೃತ್ವ ಊನಚತ್ವಾರಿಂಶತ್ಪ್ರಹಾರೈರಾಹತಸ್ತ್ರಿವೇದಾಪ್ರಾಘಾತಮ್ ಏಕಕೃತ್ವ ಪ್ರಸ್ತರಾಘಾತಞ್ಚ ಪ್ರಪ್ತವಾನ್ | 25 ವಾರತ್ರಯಂ ಪೋತಭಿಷ್ಠನೇನ ಕ್ಷಿಷ್ಟೋಽಹಮ್ ಅಗಾಧಸಲಿಲೇ ದಿನಮೇಕಂ ರಾತ್ರಿಮೇಕಾಣ್ಚ ಯಾಪಿತವಾನ್ | 26 ಬಹುವಾರಂ ಯಾತ್ರಾಭಿ ನಂದೀನಾಂ ಸಜ್ಜಿ, ದ್ವಿಸ್ತೂನಾಂ ಸಜ್ಜಿ, ಸ್ವಜಾತೀಯಾನಾಂ ಸಜ್ಜಿ, ಭಿನ್ನಜಾತೀಯಾನಾಂ ಸಜ್ಜಿ, ನಗರಸ್ಯ ಸಜ್ಜಿ, ಮ್ಹರುಭೂಮೇಃ ಸಜ್ಜಿ, ಸಾಗರಸ್ಯ ಸಜ್ಜಿ, ಭಾರ್ಗವಾತ್ಮಕಾಂ ಸಜ್ಜಿ, 27 ಪರಿಶ್ರಮಕೇಶಾಭ್ಯಾಂ ವಾರಂ ವಾರಂ ಜಾಗರಣೇನ ಕ್ಷುಧಾತ್ಯಷ್ಟಾಭ್ಯಾಂ ಬಹುವಾರಂ ನಿರಾಹಾರೇಣ ಶೀತನಗ್ನತಾಭ್ಯಾಞ್ಚಾಹಂ ಕಾಲಂ ಯಾಪಿತವಾನ್ | 28 ತಾದೃಶಂ ನೈಮಿತ್ತಿಕಂ ದುಃಖಂ ವಿನಾಹಂ ಪ್ರತಿದಿನಮ್ ಆಕುಲೋ ಭವಾಮಿ ಸರ್ವಾಸಾಂ ಸಮಿತೀನಾಂ ಚಿನ್ತಾ ಚ ಮಯಿ ವರ್ತತೇ | 29 ಯೇನಾಹಂ ನ ದುರ್ಬಲೇಭವಾಮಿ ತಾದೃಶಂ ದೌರ್ಬಲ್ಯಂ ಕಃ ಪಾಪೋತಿ? 30 ಯದಿ ಮಯಾ ಶ್ಲಾಘಿತವ್ಯಂ ತರ್ಹಿ ಸ್ವದುರ್ಬಲತಾಮಧಿ ಶ್ಲಾಘಿಷ್ಯೇ | 31 ಮಯಾ ಮೃಷಾವಾಕ್ಯಂ ನ ಕಥ್ಯತ ಇತಿ ನಿತ್ಯಂ ಪ್ರಶಂಸನೀಯೋಽಸ್ಮಾಕಂ ಪ್ರಭೋ ಯೀಶುಖೀಷ್ಯಸ್ಯ ತಾತ ಈಶ್ವರೋ ಜಾನಾತಿ | (aiṅ 9165) 32 ದಮ್ಬೇಷಕನಗರೇಽಂತಾರಾಜಸ್ಯ ಕಾರ್ಯಾದ್ಯಕ್ಷೋ ಮಾಂ ಧರ್ತುಮ್ ಇಚ್ಛನ್ ಯದಾ ಸೈನ್ಯೈಸ್ತದ್ ದಮ್ಬೇಷಕನಗರಮ್ ಅರಕ್ಷಯತ್ 33 ತದಾಹಂ ಲೋಕೈಃ ಪಿಟಕಮಧ್ಯೇ ಪ್ರಾಚೀರಗವಾಕ್ಷೇಣಾವರೋಹಿತಸ್ತಸ್ಯ ಕರಾತ್ ತ್ರಾಣಂ ಪ್ರಾಪಂ |

12 ಅತ್ಮಶ್ಲಾಘಾ ಮಮಾನುಪಯುಕ್ತಾ ಕಿನ್ವಹಂ ಪ್ರಭೋ ದರ್ಶನಾದೇಶಾನಾಮ್ ಆಖ್ಯಾನಂ ಕಥಯಿತುಂ ಪ್ರವರ್ತೇ |
 2 ಇತಶ್ಚತುರ್ಧವತ್ಸರೇಭ್ಯಃ ಪೂರ್ವಂ ಮಯಾ ಪರಿಚಿತ ಏಕೋ ಜನಸ್ತುತೀಯಂ ಸ್ವರ್ಗಮನೀಯತ, ಸ ಸಶರೀರೇಣ

ನೀಶರೀರೇಣ ವಾ ತತ್ ಸ್ಥಾನಮನೀಯತ ತದಹಂ ನ ಜಾನಾಮಿ ಕಿನ್ವೀಶ್ವರೋ ಜಾನಾತಿ | 3 ಸ ಮಾನವಃ ಸ್ವರ್ಗಂ ನೀತಃ ಸನ್ ಅಕಥ್ಯಾನಿ ಮರ್ತ್ಯವಾಗತೀತಾನಿ ಚ ವಾಕ್ಯಾನಿ ಶ್ರುತವಾನ್ | 4 ಕಿನ್ತು ತದಾನೀಂ ಸ ಸಶರೀರೋ ನೀಶರೀರೋ ವಾಸೀತ್ ತನ್ಮಯಾ ನ ಜ್ಞಾಯತೇ ತದ್ ಈಶ್ವರೇಣೈವ ಜ್ಞಾಯತೇ | 5 ತಮದ್ಭುಹಂ ಶ್ಲಾಘಿಷ್ಯೇ ಮಾಮಧಿ ನಾನೈನ ಕೇನಚಿದ್ ವಿಷಯೇಣ ಶ್ಲಾಘಿಷ್ಯೇ ಕೇವಲಂ ಸ್ವದೌರ್ಬಲ್ಯೇನ ಶ್ಲಾಘಿಷ್ಯೇ | 6 ಯದ್ಯಹಮ್ ಆತ್ಮಶ್ಲಾಘಾಂ ಕರ್ತುಮ್ ಇಚ್ಛೇಯಂ ತಥಾಪಿ ನಿರ್ದೋರಧ ಇವ ನ ಭವಿಷ್ಯಾಮಿ ಯತಃ ಸತ್ಯಮೇವ ಕಥಯಿಷ್ಯಾಮಿ, ಕಿನ್ತು ಲೋಕಾ ಮಾಂ ಯಾದ್ಯಶಂ ಪಶ್ಯನ್ತಿ ಮಮ ವಾಕ್ಯಂ ಶ್ರುತ್ವಾ ವಾ ಯಾದ್ಯಶಂ ಮಾಂ ಮನ್ಯತೇ ತಸ್ಮಾತ್ ಶ್ರೇಷ್ಠಂ ಮಾಂ ಯನ್ಮ ಗಣಯನ್ತಿ ತದರ್ಥಮಹಂ ತತೋ ವಿರಂಸ್ಯಾಮಿ | 7 ಅಪರಮ್ ಉತ್ಕೃಷ್ಟದರ್ಶನಪ್ರಾಪ್ತೀತೋ ಯದಹಮ್ ಆತ್ಮಾಭಿಮಾನೀ ನ ಭವಾಮಿ ತದರ್ಥಂ ಶರೀರವೇಧಕಮ್ ಏಕಂ ಶೂಲಂ ಮಹ್ಯಮ್ ಅದಾಯಿ ತತ್ ಮದೀಯಾತ್ಮಾಭಿಮಾನಿನಿವಾರಣಾರ್ಥಂ ಮಮ ತಾಡಯಿತಾ ಶಯತಾನೋ ದೂತಃ | 8 ಮತ್ತಸ್ತಸ್ಯ ಪ್ರಸ್ಥಾನಂ ಯಾಚಿತುಮಹಂ ತ್ರಿಸಮಧಿ ಪ್ರಭುಮುದ್ದಿಶ್ಯ ಪ್ರಾರ್ಥನಾಂ ಕೃತವಾನ್ | 9 ತತಃ ಸ ಮಾಮುಕ್ತವಾನ್ ಮಮಾನುಗ್ರಹಸ್ತವ ಸರ್ವಸಾಧಕಃ, ಯತೋ ದೌರ್ಬಲ್ಯಾತ್ ಮಮ ಶಕ್ತಿಃ ಪೂರ್ಣತಾಂ ಗಚ್ಛತೀತಿ | ಅತಃ ಖ್ರೀಷ್ಣಸ್ಯ ಶಕ್ತಿ ಯನ್ಮಾಮ್ ಆಶ್ರಯತಿ ತದರ್ಥಂ ಸ್ವದೌರ್ಬಲ್ಯೇನ ಮಮ ಶ್ಲಾಘಾಂ ಸುಖದಂ | 10 ತಸ್ಮಾತ್ ಖ್ರೀಷ್ಣಹೇತೋ ದೌರ್ಬಲ್ಯಲಿಂಗಾದರಿದ್ರತಾವಿಪಕ್ಷತಾಕಷ್ಟಾದಿಷು ಸನ್ತುಷ್ಯಾಮ್ಯಹಂ | ಯದಾಹಂ ದುರ್ಬಲೋಽಸ್ಮಿ ತದೈವ ಸಬಲೋ ಭವಾಮಿ | 11 ಏತೇನಾತ್ಮಶ್ಲಾಘಾನೇನಾಹಂ ನಿರ್ದೋರಧ ಇವಾಭವಂ ಕಿನ್ತು ಯೂಯಂ ತಸ್ಯ ಕಾರಣಂ ಯತೋ ಮಮ ಪ್ರಶಂಸಾ ಯುಷ್ಮಾಭಿರೇವ ಕರ್ತವ್ಯಾಸೀತ್ | ಯದ್ಯಪ್ಯಮ್ ಅಗಣ್ಯೋ ಭವೇಯಂ ತಥಾಪಿ ಮುಖ್ಯತಮೇಭ್ಯಃ ಪ್ರೇರಿತೇಭ್ಯಃ ಕೇನಾಪಿ ಪ್ರಕಾರೇಣ ನಾಹಂ ನ್ಯೂನೋಽಸ್ಮಿ | 12 ಸರ್ವಧಾಡ್ಯುತಕ್ರಿಯಾಶಕ್ತಿಲಕ್ಷಣೈಃ ಪ್ರೇರಿತಸ್ಯ ಚಿಹ್ನಾನಿ ಯುಷ್ಮಾಕಂ ಮಧ್ಯೇ ಸದೈರ್ಯುಗಂ ಮಯಾ ಪ್ರಕಾಶಿತಾನಿ | 13 ಮಮ ಪಾಲನಾರ್ಥಂ ಯೂಯಂ ಮಯಾ ಭಾರಾಕ್ರಾನ್ತಾ ನಾಭವತ್ಮೈತದ್ ಏಕಂ ನ್ಯೂನತ್ವಂ ವಿನಾಪರಾಭ್ಯಃ ಸಮಿತಿಭ್ಯೋ ಯುಷ್ಮಾಕಂ ಕಿಂ ನ್ಯೂನತ್ವಂ ಜಾತಂ? ಅನೇನ ಮಮ ದೋಷಂ ಕ್ಷಮದ್ಧಂ | 14 ಪಶ್ಯತ ತೈತೀಯವಾರಂ ಯುಷ್ಮತ್ಸಮೀಪಂ ಗನ್ತುಮುದ್ಯತೋಽಸ್ಮಿ ತತ್ರಾಪ್ಯಹಂ ಯುಷ್ಮಾನ್ ಭಾರಾಕ್ರಾನ್ತಾನ್ ನ ಕರಿಷ್ಯಾಮಿ | ಯುಷ್ಮಾಕಂ ಸಮ್ಪತ್ತಿಮಹಂ ನ ಮ್ಯಗಯೇ ಕಿನ್ತು ಯುಷ್ಮಾನೇವ, ಯತಃ ಪಿತೃೋ ಕೃತೇ ಸನ್ತಾನಾನಾಂ ಧನಸಂಪಾದನುಪಯುಕ್ತಃ ಕಿನ್ತು ಸನ್ತಾನಾನಾಂ ಕೃತೇ ಪಿತೃೋ ಧನಸಂಪಾದನು ಉಪಯುಕ್ತಃ | 15 ಅಪರಂಜಯುಷ್ಮಾಸು ಬಹು ಪ್ರೀಯಮಾಹೋಽಪ್ಯಹಂ ಯದಿ ಯುಷ್ಮತ್ಪೋಷಣಂ ಪ್ರಮ ಲಭೇ ತಥಾಪಿ ಯುಷ್ಮಾಕಂ ಪ್ರಾಣರಕ್ಷಾರ್ಥಂ ಸಾನಂದಂ ಬಹು ವ್ಯಯಂ ಸರ್ವವ್ಯಯಂ ಕರಿಷ್ಯಾಮಿ | 16 ಯೂಯಂ ಮಯಾ ಕಿಂಚಿದಪಿ ನ ಭಾರಾಕ್ರಾನ್ತಾ ಇತಿ ಸತ್ಯಂ, ಕಿನ್ತು ಹಂ ಧೂರ್ತಃ ಸನ್ ಭಲೇನ ಯುಷ್ಮಾನ್ ವಚ್ಛಿತವಾನ್ ಏತತ್ ಕಿಂ ಕೇನಚಿದ್ ವಕ್ತವ್ಯಂ? 17 ಯುಷ್ಮತ್ಸಮೀಪಂ ಮಯಾ ಯೇ ಲೋಕಾಃ ಪ್ರತಿಪಾಸ್ತೇಷಾಮೇಕೇನ ಕಿಂ ಮಮ ಕೋಽಪ್ಯರ್ಥಲಾಭೋ ಜಾತಃ? 18 ಅಹಂ ತೀತಂ ವಿನೀಯ ತೇನ ಸಾರ್ಧಂ ಭಾತರಮೇಕಂ ಪ್ರೇಷಿತವಾನ್ ಯುಷ್ಮತ್ಸಮೀಪೇನ ಕಿಮ್ ಅರ್ಥೋ ಲಭ್ಯಃ? ಏಕಸ್ಮಿನ್ ಭಾವ ಏಕಸ್ಯ ಪದಚಿಹ್ನೇಷು ಚಾವಾಂ ಕಿಂ ನ ಚರಿತವನ್ತಾ? 19 ಯುಷ್ಮಾಕಂ ಸಮೀಪೇ ವಯಂ ಪುನ ದೋಷಕ್ಷಾಲನಕಥಾಂ ಕಥಯಾಮ ಇತಿ ಕಿಂ ಬುದ್ಧ್ಯೇ? ಹೇ ಪ್ರಿಯತಮಾಃ, ಯುಷ್ಮಾಕಂ ನಿಷ್ಕಾರ್ಥಂ ವಯಮೀಶ್ವರಸ್ಯ ಸಮಕ್ಷಂ ಖ್ರೀಷ್ಣೇನ ಸರ್ವಾಣ್ಯೇತಾನಿ ಕಥಯಾಮಃ | 20 ಅಹಂ ಯದಾಗಮಿಷ್ಯಾಮಿ, ತದಾ ಯುಷ್ಮಾನ್ ಯಾದ್ಯಶಾನ್ ದ್ರಷ್ಟುಂ ನೇಚ್ಯಾಮಿ ತಾದ್ಯಶಾನ್ ದ್ರಕ್ಷ್ಯಾಮಿ, ಯೂಯಮಪಿ ಮಾಂ ಯಾದ್ಯಶಂ ದ್ರಷ್ಟುಂ ನೇಚ್ಛಥ ತಾದ್ಯಶಂ ದ್ರಕ್ಷ್ಯಥ, ಯುಷ್ಮನ್ದೇ ವಿವಾದ ಈರ್ಷ್ಯಾ ಕೋಧೋ ವಿಪಕ್ಷತಾ ಪರಾಪವಾದಃ ಕರ್ಣೇಜಪನಂ ದರ್ಶನ ಕಲಹಶ್ಚೈತೇ ಭವಿಷ್ಯನ್ತಿ; 21 ತೇನಾಹಂ ಯುಷ್ಮತ್ಸಮೀಪಂ ಪುನರಾಗತ್ಯ ಮದೀಯೇಶ್ವರೇಣ ನಮಯಿಷ್ಯೇ, ಪೂರ್ವಂ ಕೃತಪಾಪಾನ್ ಲೋಕಾನ್ ಸ್ವೀಯಾಶುಚಿತಾವೇಶ್ಯಾಗಮನಲಮ್ಪಟತಾಚರಣಾದ್ ಅನುತಾಪಮ್ ಅಕೃತವನ್ನೋ ದೃಷ್ಟ್ವಾ ಚ ತಾನಧಿ ಮಮ ಶೋಕೋ ಜನಿಷ್ಯತ ಇತಿ ಬಿಭೇಮಿ |

13 ಏತತ್ಪ್ರತೀಯವಾರಮ್ ಅಹಂ ಯುಷ್ಮತ್ಸಮೀಪಂ ಗಚ್ಛಾಮಿ ತೇನ ಸರ್ವಾಃ ಕಥಾ ದ್ವಯೋಸ್ತಯಾಣಾಂ ವಾ ಸಾಕ್ಷಿಣಾಂ ಮುಖೇನ ನಿಶ್ಚೇಷ್ಯತೇ | 2 ಪೂರ್ವಂ ಯೇ ಕೃತಪಾಪಾಸ್ತೇಭ್ಯೋಽನ್ಯೇಭ್ಯಶ್ಚ ಸರ್ವೇಭ್ಯೋ ಮಯಾ ಪೂರ್ವಂ ಕಥಿತಂ, ಪುನರಪಿ ವಿದ್ಯಮಾನೇನೇವೇದಾನೀಮ್ ಅವಿದ್ಯಮಾನೇನ ಮಯಾ ಕಥ್ಯತೇ, ಯದಾ ಪುನರಾಗಮಿಷ್ಯಾಮಿ ತದಾಹಂ ನ ಕ್ಷಮಿಷ್ಯೇ | 3 ಖ್ರೀಷ್ಣೋ ಮಯಾ ಕಥಾಂ ಕಥಯತೈತಸ್ಯ ಪ್ರಮಾಣಂ ಯೂಯಂ ಮ್ಯಗಯದ್ವೇ, ಸ ತು ಯುಷ್ಮಾನ್ ಪ್ರತಿ ದುರ್ಬಲೋ ನಹಿ ಕಿನ್ತು ಸಬಲ ಏವ | 4 ಯದ್ಯಪಿ ಸ ದುರ್ಬಲತಯಾ ಕೃಶ ಆರೋಪ್ಯತ ತಥಾಪೀಶ್ವರೀಯಶಕ್ತಯಾ ಜೀವತಿ;

ವಯಮಪಿ ತಸ್ಮಿನ್ ದುರ್ಬಲಾ ಭವಾಮಃ, ತಥಾಪಿ ಯುಷ್ಮಾನ್ ಪ್ರತಿ ಪ್ರಕಾಶಿತಯೇಶ್ಚರೀಯಶಕ್ತ್ಯಾ ತೇನ ಸಹ ಜೀವಿಷ್ಯಾಮಃ |
 5 ಅತೋ ಯೂಯಂ ವಿಶ್ವಾಸಯುಕ್ತಾ ಆದ್ವೇ ನ ವೇತಿ ಜ್ಞಾತುಮಾತ್ಮಪರೀಕ್ಷಾಂ ಕುರುಧ್ವಂ ಸ್ವಾನೇವಾನುಸನ್ಧತ್ತ | ಯೀಶುಃ
 ಖ್ರೀಷ್ಣೋ ಯುಷ್ಮನ್ಮದ್ಯೇ ವಿದ್ಯತೇ ಸ್ವಾನಧಿ ತತ್ ಕಿಂ ನ ಪ್ರತಿಜಾನೀಥ? ತಸ್ಮಿನ್ ಅವಿದ್ಯಮಾನೇ ಯೂಯಂ ನಿಷ್ಪ್ರಮಾಣಾ
 ಭವಥ | 6 ಕಿನ್ನು ವಯಂ ನಿಷ್ಪ್ರಮಾಣಾ ನ ಭವಾಮ ಇತಿ ಯುಷ್ಮಾಭಿ ಭೋತ್ಸ್ಯತೇ ತತ್ರ ಮಮ ಪ್ರತ್ಯಾಶಾ ಜಾಯತೇ | 7
 ಯೂಯಂ ಕಿಮಪಿ ಕುತ್ಸಿತಂ ಕರ್ಮ್ಯ ಯನ್ನ ಕುರುಥ ತದಹಮ್ ಈಶ್ವರಮುದ್ದಿಶ್ಯ ಪ್ರಾರ್ಥಯೇ | ವಯಂ ಯತ್ ಪ್ರಾಮಾಣಿಕಾ
 ಇವ ಪ್ರಕಾಶಾಮಹೇ ತದರ್ಥಂ ತತ್ ಪ್ರಾರ್ಥಯಾಮಹ ಇತಿ ನಹಿ, ಕಿನ್ನು ಯೂಯಂ ಯತ್ ಸದಾಚಾರಂ ಕುರುಥ ವಯಮ್
 ನಿಷ್ಪ್ರಮಾಣಾ ಇವ ಭವಾಮಸ್ತದರ್ಥಂ | 8 ಯತಃ ಸತ್ಯತಾಯಾ ವಿಪಕ್ಷತಾಂ ಕರ್ತುಂ ವಯಂ ನ ಸಮರ್ಥಾಃ ಕಿನ್ನು ಸತ್ಯತಾಯಾಃ
 ಸಾಹಾಯ್ಯಂ ಕರ್ತುಮೇವ | 9 ವಯಂ ಯದಾ ದುರ್ಬಲಾ ಭವಾಮಸ್ತದಾ ಯುಷ್ಮಾನ್ ಸಬಲಾನ್ ದೃಷ್ಟ್ವಾನನ್ಯಾಪೋ
 ಯುಷ್ಮಾಕಂ ಸಿದ್ಧತ್ವಂ ಪ್ರಾರ್ಥಯಾಮಹೇ ಚ | 10 ಅತೋ ಹೇತೋಃ ಪ್ರಭು ಯುಷ್ಮಾಕಂ ವಿನಾಶಾಯ ನಹಿ ಕಿನ್ನು ನಿಷ್ಕಾಮ್ಯೈ
 ಯತ್ ಸಾಮರ್ಥ್ಯಮ್ ಅಸ್ಮಭ್ಯಂ ದತ್ತವಾನ್ ತೇನ ಯದ್ ಉಪಸ್ಥಿತಿಕಾಲೇ ಕಾಠಿನ್ಯಂ ಮಯಾಚರಿತವ್ಯಂ ನ ಭವೇತ್ ತದರ್ಥಮ್
 ಅನುಪಸ್ಥಿತೇನ ಮಯಾ ಸರ್ವಾಣ್ಯೇತಾನಿ ಲಿಖ್ಯಂತೇ | 11 ಹೇ ಭ್ರಾತರಃ, ಶೇಷೇ ವದಾಮಿ ಯೂಯಮ್ ಆನನ್ದತ ಸಿದ್ಧಾ
 ಭವತ ಪರಸ್ಪರಂ ಪ್ರಬೋಧಯತ, ಏಕಮನಸೋ ಭವತ ಪ್ರಣಯಭಾವಮ್ ಆಚರತ | ಪ್ರೇಮಶಾನ್ತೋರಾಕರ ಈಶ್ವರೋ
 ಯುಷ್ಮಾಕಂ ಸಹಾಯೋ ಭೂಯಾತ್ | 12 ಯೂಯಂ ಪವಿತ್ರಚುಮ್ಮನೇನ ಪರಸ್ಪರಂ ನಮಸ್ಕುರುಧ್ವಂ | 13 ಪವಿತ್ರಲೋಕಾಃ
 ಸರ್ವೇ ಯುಷ್ಮಾನ್ ನಮನ್ತಿ | 14 ಪ್ರಭೋ ಯೀಶುಖ್ರೀಷ್ಣಸ್ಯಾನುಗ್ರಹ ಈಶ್ವರಸ್ಯ ಪ್ರೇಮ ಪವಿತ್ರಸ್ಯಾತ್ಮನೋ ಭಾಗಿತ್ವಜ್ಞ ಸರ್ವಾನ್
 ಯುಷ್ಮಾನ್ ಪ್ರತಿ ಭೂಯಾತ್ | ತಥಾಸ್ತು |

ಗಾಲಾತಿನಃ

1 ಮನುಷ್ಯೇಭ್ಯೋ ನಹಿ ಮನುಷ್ಯೈರಪಿ ನಹಿ ಕಿನ್ನು ಯೀಶುಖ್ರಿಷ್ಟೇನ ಮೃತಗಣಮಧ್ಯಾತ್ ತಸ್ಯೋತ್ಥಾಪಯಿತ್ರಾ ಪಿತ್ರೇಶ್ವರೇಣ
 ಚ ಪ್ರೇರಿತೋ ಯೋಽಹಂ ಪಾಲಃ ಸೋಽಹಂ 2 ಮತ್ತಹವತ್ರಿನೋ ಭ್ರಾತರಶ್ಚ ವಯಂ ಗಾಲಾತೀಯದೇಶಸ್ಥಾಃ ಸಮಿತೀಃ
 ಪ್ರತಿ ಪತ್ರಂ ಲಿಠಾಮಃ | 3 ಪಿತ್ರೇಶ್ವರೇಣಾಸ್ತಾಂಕ ಪ್ರಭುನಾ ಯೀಶುನಾ ಖ್ರಿಷ್ಟೇನ ಚ ಯುಷ್ಮಭ್ಯಮ್ ಅನುಗ್ರಹಃ ಶಾನ್ತಿಶ್ಚ
 ದೀಯತಾಂ | 4 ಅಸ್ಮಾಕಂ ತಾತೇಶ್ವರೇಸ್ಯೇಚ್ಛಾನುಸಾರೇಣ ವರ್ತಮಾನಾತ್ ಕುತ್ರಿತಸಂಸಾರಾದ್ ಅಸ್ಮಾನ್ ನಿಸ್ತಾರಯಿತುಂ
 ಯೋ (aiōn g165) 5 ಯೀಶುರಸ್ತಾಕಂ ಪಾಪಹೇತೋರಾತ್ಮೋತ್ಸರ್ಗಂ ಕೃತವಾನ್ ಸ ಸರ್ವದಾ ಧನ್ಯೋ ಭೂಯಾತ್ | ತಥಾಸ್ತು |
 (aiōn g165) 6 ಖ್ರಿಷ್ಟಸ್ತಾನುಗ್ರಹೇಣ ಯೋ ಯುಷ್ಮಾನ್ ಆಹೂತವಾನ್ ತಸ್ಮಾನ್ನಿವೃತ್ಯ ಯೂಯಮ್ ಆತಿತೂರ್ಣಮ್ ಅನ್ಯಂ
 ಸುಸಂವಾದಮ್ ಅನ್ವವರ್ತತ ತತ್ರಾಹಂ ವಿಶ್ವಯಂ ಮನ್ಯೇ | 7 ಸೋಽನ್ಯಸುಸಂವಾದಃ ಸುಸಂವಾದೋ ನಹಿ ಕಿನ್ನು ಕೇಚಿತ್
 ಮಾನವಾ ಯುಷ್ಮಾನ್ ಚ ಇಲೀಕುರ್ವನ್ತಿ ಖ್ರಿಷ್ಟೀಯಸುಸಂವಾದಸ್ಯ ವಿಪರ್ಯಯಂ ಕರ್ತುಂ ಚೇಷ್ಟಂತೇ ಚ | 8 ಯುಷ್ಮಾಕಂ
 ಸನ್ನಿಧೌ ಯಃ ಸುಸಂವಾದೋಽಸ್ಮಾಭಿ ಘೋಷಿತಿತ್ಸಸ್ತಾದ್ ಅನ್ಯಃ ಸುಸಂವಾದೋಽಸ್ಮಾಕಂ ಸ್ವರ್ಗೀಯದೂತಾನಾಂ ವಾ ಮಧ್ಯೇ
 ಕೇನಚಿದ್ ಯದಿ ಘೋಷ್ಯತೇ ತರ್ಹಿ ಸ ಶಪ್ತೋ ಭವತು | 9 ಪೂರ್ವಂ ಯದ್ವದ್ ಅಕಥಯಾಮ, ಇದಾನೀಮಹಂ ಪುನಸ್ತದ್ವತ್
 ಕಥಯಾಮಿ ಯೂಯಂ ಯಂ ಸುಸಂವಾದಂ ಗೃಹೀತವನ್ತಸ್ತಾದ್ ಅನ್ಯೋ ಯೇನ ಕೇನಚಿದ್ ಯುಷ್ಮತ್ಸನ್ನಿಧೌ ಘೋಷ್ಯತೇ ಸ
 ಶಪ್ತೋ ಭವತು | 10 ಸಾಮ್ಪ್ರತಂ ಕಮಹಮ್ ಅನುನಯಾಮಿ? ಈಶ್ವರಂ ಕಿಂವಾ ಮಾನವಾನ್? ಅಹಂ ಕಿಂ ಮಾನುಷೇಭ್ಯೋ
 ರೋಚಿತುಂ ಯತೇ? ಯದ್ಯಹಮ್ ಇದಾನೀಮಪಿ ಮಾನುಷೇಭ್ಯೋ ರುರುಚಿಷೇಯ ತರ್ಹಿ ಖ್ರಿಷ್ಟಸ್ಯ ಪರಿಚಾರಕೋ ನ
 ಭವಾಮಿ | 11 ಹೇ ಭ್ರಾತರಃ, ಮಯಾ ಯಃ ಸುಸಂವಾದೋ ಘೋಷಿತಃ ಸ ಮಾನುಷಾನ್ನ ಲಬ್ಧಸ್ತದಹಂ ಯುಷ್ಮಾನ್
 ಜ್ಞಾಪಯಾಮಿ | 12 ಅಹಂ ಕಸ್ಮಾಚ್ಚಿತ್ ಮನುಷ್ಯಾತ್ ತಂ ನ ಗೃಹೀತವಾನ್ ನ ವಾ ಶಿಕ್ಷಿತವಾನ್ ಕೇವಲಂ ಯೀಶೋಃ ಖ್ರಿಷ್ಟಸ್ಯ
 ಪ್ರಕಾಶನಾದೇವ | 13 ಪುರಾ ಯಿಹೂದಿಮತಾಚಾರೀ ಯದಾಹಮ್ ಆಸಂ ತದಾ ಯಾದ್ಯಶಮ್ ಆಚರಣಮ್ ಅಕರವಮ್
 ಈಶ್ವರಸ್ಯ ಸಮಿತಿಂ ಪ್ರತ್ಯತೀವೋಪದ್ರವಂ ಕುರ್ವನ್ ಯಾದ್ಯಕ್ ತಾಂ ವ್ಯನಾಶಯಂ ತದವಶ್ಯಂ ಶ್ರುತಂ ಯುಷ್ಮಾಭಿಃ | 14
 ಅಪರಇ ಪೂರ್ವಪುರುಷಪರಮುರಾಗತೇಷು ವಾಕ್ಯೇಷ್ವನ್ಯಾಪೇಕ್ಷಾತೀವಾಸಕ್ತಃ ಸನ್ ಅಹಂ ಯಿಹೂದಿಧರ್ಮತೇ ಮಮ
 ಸಮವಯಸ್ತಾನ್ ಬಹೂನ್ ಸ್ವಜಾತೀಯಾನ್ ಅತ್ಯಶಯಿ | 15 ಕಿಂಚ ಯ ಈಶ್ವರೋ ಮಾತೃಗರ್ಭಸ್ಥಂ ಮಾಂ ಪೃಥಕ್ ಕೃತ್ವಾ
 ಸ್ವೀಯಾನುಗ್ರಹೇಣಾಹೂತವಾನ್ 16 ಸ ಯದಾ ಮಯಿ ಸ್ವಪುತ್ರಂ ಪ್ರಕಾಶಿತುಂ ಭಿನ್ನದೇಶೀಯಾನಾಂ ಸಮೀಪೇ ಭಯಾ ತಂ
 ಘೋಷಯಿತುಇಚ್ಛಾಭ್ಯಲಷತ್ ತದಾಹಂ ಕ್ರವ್ಯಶೋಣಿತಾಭ್ಯಾಂ ಸಹ ನ ಮನ್ವಯಿತ್ವಾ 17 ಪೂರ್ವನಿಯುಕ್ತಾನಾಂ ಪ್ರೇರಿತಾನಾಂ
 ಸಮೀಪಂ ಯಿರೂಶಾಲಮಂ ನ ಗತ್ವಾರವದೇಶಂ ಗತವಾನ್ ಪಶ್ಯಾತ್ ತತ್ಸಾನಾದ್ ದಮ್ಬೇಷಕನಗರಂ ಪರಾವ್ಯತ್ಯಾಗತವಾನ್ |
 18 ತತಃ ಪರಂ ವರ್ಷತ್ರಯೇ ವ್ಯತೀತೇಽಹಂ ಪಿತರಂ ಸಮ್ಪಾಷಿತುಂ ಯಿರೂಶಾಲಮಂ ಗತ್ವಾ ಪಇದಶದಿನಾನಿ ತೇನ ಸಾರ್ಧಮ್
 ಅತಿಷ್ಯಂ | 19 ಕಿನ್ನು ತಂ ಪ್ರಭೋ ಭ್ರಾತರಂ ಯಾಕೂಬಇ ವಿನಾ ಪ್ರೇರಿತಾನಾಂ ನಾನ್ಯಂ ಕಮಪ್ಯಪಶ್ಯಂ | 20 ಯಾನ್ಯೇತಾನಿ
 ವಾಕ್ಯಾನಿ ಮಯಾ ಲಿಖ್ಯಂತೇ ತಾನ್ಯನ್ಯತಾನಿ ನ ಸನ್ನಿ ತದ್ ಈಶ್ವರೋ ಜಾನಾತಿ | 21 ತತಃ ಪರಮ್ ಅಹಂ ಸುರಿಯಾಂ
 ಕಿಲಿಕಿಯಾಇ ದೇಶೌ ಗತವಾನ್ | 22 ತದಾನೀಂ ಯಿಹೂದಾದೇಶಸ್ಥಾನಾಂ ಖ್ರಿಷ್ಟಸ್ಯ ಸಮಿತೀನಾಂ ಲೋಕಾಃ ಸಾಕ್ಷಾತ್ ಮಮ
 ಪರಿಚಯಮಪ್ಯಾಪ್ಯ ಕೇವಲಂ ಜನಶ್ರುತಿಮಿಮಾಂ ಲಬ್ಧವನ್ಃ, 23 ಯೋ ಜನಃ ಪೂರ್ವಮ್ ಅಸ್ಮಾನ್ ಪ್ರತ್ಯುಪದ್ರವಮಕರೋತ್
 ಸ ತದಾ ಯಂ ಧರ್ಮಮನಾಶಯತ್ ತಮೇವೇದಾನೀಂ ಪ್ರಚಾರಯತಿತಿ | 24 ತಸ್ಮಾತ್ ತೇ ಮಾಮಧೀಶ್ವರಂ ಧನ್ಯಮವದನ್ |

2 ಅನನ್ತರಂ ಚತುರ್ದಶಸು ವತ್ಸರೇಷು ಗತೇಷ್ವಹಂ ಬರ್ಣಬ್ಯಾ ಸಹ ಯಿರೂಶಾಲಮನಗರಂ ಪುನರಗಚ್ಚಂ, ತದಾನೋಂ
 ತೀತಮಪಿ ಸ್ವಸಭೆನಮ್ ಅಕರವಂ | 2 ತತ್ಕಾಲೇಽಹಮ್ ಈಶ್ವರದರ್ಶನಾದ್ ಯಾತ್ರಾಮ್ ಅಕರವಂ ಮಯಾ ಯಃ
 ಪರಿಶ್ರಮೋಽಕಾರಿ ಕಾರಿಷ್ಯತೇ ವಾ ಸ ಯನ್ನಿಷ್ಟಲೋ ನ ಭವೇತ್ ತದರ್ಥಂ ಭಿನ್ನಜಾತೀಯಾನಾಂ ಮಧ್ಯೇ ಮಯಾ
 ಘೋಷ್ಯಮಾಣಃ ಸುಸಂವಾದಸತ್ತತ್ಯೇಭ್ಯೋ ಲೋಕೇಭ್ಯೋ ವಿಶೇಷತೋ ಮಾನ್ಯೇಭ್ಯೋ ನರೇಭ್ಯೋ ಮಯಾ ನ್ಯವೇದ್ಯತ | 3
 ತತೋ ಮಮ ಸಹಚರತ್ಸೀತೋ ಯದ್ಯಪಿ ಯೂನಾನೀಯ ಅಸೀತ್ ತಥಾಪಿ ತಸ್ಯ ತ್ವಕ್ಷೇದೋಽಪ್ಯಾವಶ್ಯಕೋ ನ ಬಭೂವ | 4
 ಯತಶ್ಚಲೇನಾಗತಾ ಅಸ್ಮಾನ್ ದಾಸಾನ್ ಕರ್ತುಮ್ ಇಚ್ಛವಃ ಕತಿಪಯಾ ಭಾಕೃಭ್ರಾತರಃ ಖ್ರಿಷ್ಟೇನ ಯೀಶುನಾಸ್ಮಭ್ಯಂ ದತ್ತಂ
 ಸ್ವಾತನ್ತ್ರ್ಯಮ್ ಅನುಸನ್ಧಾತುಂ ಚಾರಾ ಇವ ಸಮಾಜಂ ಪ್ರಾವಿಶನ್ | 5 ಅತಃ ಪ್ರಕೃತೇ ಸುಸಂವಾದೇ ಯುಷ್ಮಾಕಮ್ ಅಧಿಕಾರೋ

ಯತ್ ತಿಷ್ಠೇತ್ ತದರ್ಥಂ ವಯಂ ದಣ್ಣೈಕಮಪಿ ಯಾವದ್ ಅಜ್ಞಾಗ್ರಹಣೇನ ತೇಷಾಂ ವಶ್ಯಾ ನಾಭವಾಮು | 6 ಪರನ್ನು ಯೇ ಲೋಕಾ ಮಾನ್ಯಾಸ್ತೇ ಯೇ ಕೇಚಿದ್ ಭವೇಯುಸ್ತಾನಹಂ ನ ಗಣಯಾಮಿ ಯತ ಈಶ್ವರಃ ಕಸ್ಯಾಪಿ ಮಾನವಸ್ಯ ಪಕ್ಷಪಾತಂ ನ ಕರೋತಿ, ಯೇ ಚ ಮಾನ್ಯಾಸ್ತೇ ಮಾಂ ಕಿಮಪಿ ನವೀನಂ ನಾಜ್ಞಾಪಯನ್ | 7 ಕಿನ್ನು ಛಿನ್ನತ್ವಚಾಂ ಮಧ್ಯೇ ಸುಸಂವಾದಪ್ರಚಾರಣಸ್ಯ ಭಾರಃ ಪಿತರಿ ಯಥಾ ಸಮರ್ಪಿತಸ್ತಥೈವಾಚ್ಛಿನ್ನತ್ವಚಾಂ ಮಧ್ಯೇ ಸುಸಂವಾದಪ್ರಚಾರಣಸ್ಯ ಭಾರೋ ಮಯಿ ಸಮರ್ಪಿತ ಇತಿ ತೈರ್ಬುರ್ಬುಧೇ | 8 ಯತಶ್ಚಿನ್ನತ್ವಚಾಂ ಮಧ್ಯೇ ಪ್ರೇರಿತತ್ವಕರ್ಮಣೇ ಯಸ್ಯ ಯಾ ಶಕ್ತಿಃ ಪಿತರಮಾಶ್ರಿತವತೀ ತಸ್ಯೈವ ಸಾ ಶಕ್ತಿ ಭಿನ್ನಜಾತೀಯಾನಾಂ ಮಧ್ಯೇ ತಸ್ಮೈ ಕರ್ಮಣೇ ಮಾಮಪ್ಯಾಶ್ರಿತವತೀ | 9 ಅತೋ ಮಹ್ಯಂ ದತ್ತಮ್ ಅನುಗ್ರಹಂ ಪ್ರತಿಜ್ಞಾಯ ಸ್ತಮ್ನಾ ಇವ ಗಣಿತಾ ಯೇ ಯಾಕೂಬ್ ಕೈಘಾ ಯೋಹನ್ ಚೈತೇ ಸಹಾಯತಾಸೂಚಕಂ ದಕ್ಷಿಣಹಸ್ತಗ್ರಹಂಣ ವಿಧಾಯ ಮಾಂ ಬರ್ಣಬ್ಯಾಞ್ಜ ಜಗದುಃ, ಯುವಾಂ ಭಿನ್ನಜಾತೀಯಾನಾಂ ಸನ್ನಿಧಿಂ ಗಚ್ಛತಂ ವಯಂ ಛಿನ್ನತ್ವಚಾ ಸನ್ನಿಧಿಂ ಗಚ್ಛಾಮಃ, 10 ಕೇವಲಂ ದರಿದ್ರಾ ಯುವಾಭ್ಯಾಂ ಸ್ಮರಣೀಯಾ ಇತಿ | ಅತಸ್ತದೇವ ಕರ್ತುಮ್ ಅಹಂ ಯತೇ ಸ್ಮ | 11 ಅಪರಮ್ ಅನ್ವಿಯಖಿಯಾನಗರಂ ಪಿತರ ಅಗತೇಹಂ ತಸ್ಯ ದೋಷಿತಾತ್ ಸಮಕ್ಷಂ ತಮ್ ಅಭರ್ತಯಂ | 12 ಯತಃ ಸ ಪೂರ್ವಮ್ ಅನ್ಯಜಾತೀಯೈಃ ಸಾರ್ಧಮ್ ಅಹಾರಮಕರೋತ ತತಃ ಪರಂ ಯಾಕೂಬಃ ಸಮೀಪಾತ್ ಕತಿಪಯಜನೇಷ್ವಾಗತೇಷು ಸ ಛಿನ್ನತ್ವಜ್ಞಮಷ್ಟೇಭ್ಯೋ ಭಯೇನ ನಿವೃತ್ತ ಪೃಥಗ್ ಅಭವತ್ | 13 ತತೋಽಪರೇ ಸರ್ವೇ ಯಿಹೂದಿನೋಽಪಿ ತೇನ ಸಾರ್ಧಂ ಕಪಟಾಚಾರಮ್ ಅಕುರ್ವನ್ ಬರ್ಣಬ್ಯಾ ಅಪಿ ತೇಷಾಂ ಕಾಪಟೈನ ವಿಪಥಗಾಮ್ಯಭವತ್ | 14 ತತಸ್ತೇ ಪ್ರಕೃತಸುಸಂವಾದರೂಪೇ ಸರಲಪಥೇ ನ ಚರಂತೀತಿ ದೃಷ್ಟಾಂತಂ ಸರ್ವೇಷಾಂ ಸಾಕ್ಷಾತ್ ಪಿತರಮ್ ಲುಕ್ತವಾನ್ ತ್ವಂ ಯಿಹೂದೀ ಸನ್ ಯದಿ ಯಿಹೂದಿಮತಂ ವಿಹಾಯ ಭಿನ್ನಜಾತೀಯ ಇವಾಚರಸಿ ತರ್ಹಿ ಯಿಹೂದಿಮತಾಚರಣಾಯ ಭಿನ್ನಜಾತೀಯಾನ್ ಕುತಃ ಪ್ರವರ್ತಯಸಿ? 15 ಆವಾಂ ಜನ್ಮನಾ ಯಿಹೂದಿನೌ ಭವಾವೋ ಭಿನ್ನಜಾತೀಯೌ ಪಾಪಿನೌ ನ ಭವಾವಃ 16 ಕಿನ್ನು ವ್ಯವಸ್ಥಾಪಾಲನೇನ ಮನುಷ್ಯಃ ಸಪುಣ್ಯೋ ನ ಭವತಿ ಕೇವಲಂ ಯೀಶೌ ಖ್ರೀಷ್ಟೇ ಯೋ ವಿಶ್ವಾಸಸ್ತೇನೈವ ಸಪುಣ್ಯೋ ಭವತೀತಿ ಬುದ್ಧಾವಾಮಪಿ ವ್ಯವಸ್ಥಾಪಾಲನಂ ವಿನಾ ಕೇವಲಂ ಖ್ರೀಷ್ಟೇ ವಿಶ್ವಾಸೇನ ಪುಣ್ಯಪ್ರಾಪ್ತಯೇ ಖ್ರೀಷ್ಟೇ ಯೀಶೌ ವ್ಯಶ್ಚಸಿವ ಯತೋ ವ್ಯವಸ್ಥಾಪಾಲನೇನ ಕೋಽಪಿ ಮಾನವಃ ಪುಣ್ಯಂ ಪ್ರಾಪ್ತುಂ ನ ಶಕ್ನೋತಿ | 17 ಪರನ್ನು ಯೀಶುನಾ ಪುಣ್ಯಪ್ರಾಪ್ತಯೇ ಯತಮಾನಾವಪ್ಯಾವಾಂ ಯದಿ ಪಾಪಿನೌ ಭವಾವಸ್ಥರ್ಹಿ ಕಿಂ ವಕ್ತವ್ಯಂ? ಖ್ರೀಷ್ಟಃ ಪಾಪಸ್ಯ ಪರಿಚಾರಕ ಇತಿ? ತನ್ನ ಭವತು | 18 ಮಯಾ ಯದ್ ಭಗ್ನಂ ತದ್ ಯದಿ ಮಯಾ ಪುನರ್ನಿರ್ಮೀಯತೇ ತರ್ಹಿ ಮಯೈವಾತ್ಮದೋಷಃ ಪ್ರಕಾಶ್ಯತೇ | 19 ಅಹಂ ಯದ್ ಈಶ್ವರಾಯ ಜೀವಾಮಿ ತದರ್ಥಂ ವ್ಯವಸ್ಥಯಾ ವ್ಯವಸ್ಥಾಯೈ ಅಮಿಯೇ | 20 ಖ್ರೀಷ್ಟೇನ ಸಾರ್ಧಂ ಕೃಶೇ ಹತೋಽಸ್ಮಿ ತಥಾಪಿ ಜೀವಾಮಿ ಕಿನ್ವಹಂ ಜೀವಾಮೀತಿ ನಹಿ ಖ್ರೀಷ್ಟ ಏವ ಮದನ್ನ ಜೀವತಿ | ಸಾಮೃತಂ ಸಶರೀರೇಣ ಮಯಾ ಯಜ್ಜೀವಿತಂ ಧಾರ್ಯತೇ ತತ್ ಮಮ ದಯಾಕಾರಿಣಿ ಮದರ್ಥಂ ಸ್ವೀಯಪ್ರಾಣತ್ಯಾಗಿ ನಿ ಚೇಶ್ವರಪ್ರತೀ ವಿಶ್ವಸತಾ ಮಯಾ ಧಾರ್ಯತೇ | 21 ಅಹಮೇಶ್ವರಸ್ಯಾನುಗ್ರಹಂ ನಾವಜಾನಾಮಿ ಯಸ್ಮಾದ್ ವ್ಯವಸ್ಥಯಾ ಯದಿ ಪುಣ್ಯಂ ಭವತಿ ತರ್ಹಿ ಖ್ರೀಷ್ಟೋ ನಿರರ್ಥಕಮಮಿಯತ |

3 ಹೇ ನಿಬ್ಬೋಧಾ ಗಾಲಾತಿಲೋಕಾಃ, ಯುಷ್ಮಾಕಂ ಮಧ್ಯೇ ಕೃಶೇ ಹತ ಇವ ಯೀಶುಃ ಖ್ರೀಷ್ಟೋ ಯುಷ್ಮಾಕಂ ಸಮಕ್ಷಂ ಪ್ರಕಾಶಿತ ಅಸೀತ್ ಅತೋ ಯೂಯಂ ಯಥಾ ಸತ್ಯಂ ವಾಕ್ಯಂ ನ ಗೃಹ್ಣೀಥ ತಥಾ ಕೇನಾಮುಹ್ಯತ? 2 ಅಹಂ ಯುಷ್ಮತ್ತಃ ಕಥಾಮೇಕಾಂ ಜಿಜ್ಞಾಸೇ ಯೂಯಮ್ ಆತ್ಮಾನಂ ಕೇನಾಲಭದ್ಧಂ? ವ್ಯವಸ್ಥಾಪಾಲನೇನ ಕಿಂ ವಾ ವಿಶ್ವಾಸವಾಕ್ಯಸ್ಯ ಶ್ರವಣೇನ? 3 ಯೂಯಂ ಕಿಮ್ ಈದ್ಯಗ್ ಅಬೋಧಾ ಯದ್ ಆತ್ಮನಾ ಕರ್ಮಾರಭ್ಯ ಶರೀರೇಣ ತತ್ ಸಾಧಯಿತುಂ ಯತದ್ವೇ? 4 ತರ್ಹಿ ಯುಷ್ಮಾಕಂ ಗುರುತರೋ ದುಃಖಭೋಗಃ ಕಿಂ ನಿಷ್ಕಲೋ ಭವಿಷ್ಯತಿ? ಕುಫಲಯುಕ್ತೋ ವಾ ಕಿಂ ಭವಿಷ್ಯತಿ? 5 ಯೋ ಯುಷ್ಮಭ್ಯಮ್ ಆತ್ಮಾನಂ ದತ್ತವಾನ್ ಯುಷ್ಮನ್ನದ್ಯ ಅಶ್ಚರ್ಯಾಣಿ ಕರ್ಮಾಣಿ ಚ ಸಾಧಿತವಾನ್ ಸ ಕಿಂ ವ್ಯವಸ್ಥಾಪಾಲನೇನ ವಿಶ್ವಾಸವಾಕ್ಯಸ್ಯ ಶ್ರವಣೇನ ವಾ ತತ್ ಕೃತವಾನ್? 6 ಲಿಖಿತಮಾಸೇ, ಇಬ್ರಾಹೀಮ ಈಶ್ವರೇ ವ್ಯಶ್ಚಸೀತ್ ಸ ಚ ವಿಶ್ವಾಸಸ್ತಸ್ಮೈ ಪುಣ್ಯಾರ್ಥಂ ಗಣಿತೋ ಬಭೂವ, 7 ಅತೋ ಯೇ ವಿಶ್ವಾಸಾಶ್ರಿತಾಸ್ತ ಏವೇಬ್ರಾಹೀಮಃ ಸನ್ನಾನಾ ಇತಿ ಯುಷ್ಮಾಭಿರ್ಜಾಯತಾಂ | 8 ಈಶ್ವರೋ ಭಿನ್ನಜಾತೀಯಾನ್ ವಿಶ್ವಾಸೇನ ಸಪುಣ್ಯೇಕರಿಷ್ಯತೀತಿ ಪೂರ್ವಂ ಜ್ಞಾತ್ವಾ ಶಾಸ್ತ್ರದ್ರಾತಾ ಪೂರ್ವಮ್ ಇಬ್ರಾಹೀಮಂ ಸುಸಂವಾದಂ ಶ್ರಾವಯನ ಜಗಾದ, ತ್ವತ್ತೋ ಭಿನ್ನಜಾತೀಯಾಃ ಸರ್ವ ಆಶಿಷಂ ಪ್ರಾಪ್ಸ್ಯಂತೀತಿ | 9 ಅತೋ ಯೇ ವಿಶ್ವಾಸಾಶ್ರಿತಾಸ್ತೇ ವಿಶ್ವಾಸಿನೇಬ್ರಾಹೀಮಾ ಸಾರ್ಧಮ್ ಆಶಿಷಂ ಲಭಂತೇ | 10 ಯಾವನ್ನೋ ಲೋಕಾ ವ್ಯವಸ್ಥಾಯಾಃ ಕರ್ಮಣ್ಯಾಶ್ರಯಂತಿ ತೇ ಸರ್ವೇ ಶಾಪಾಧೀನಾ ಭವಂತಿ ಯತೋ ಲಿಖಿತಮಾಸೇ, ಯಥಾ, "ಯಃ ಕಶ್ಚಿದ್ ಏತಸ್ಯ ವ್ಯವಸ್ಥಾಗ್ರನ್ಯಸ್ಯ ಸರ್ವವಾಕ್ಯಾನಿ ನಿಶ್ಚಿದ್ರಂ ನ

ಪಾಲಯತಿ ಸ ಶಪ್ತ ಇತಿ | " 11 ಈಶ್ವರಸ್ಯ ಸಾಕ್ಷಾತ್ ಕೋಽಪಿ ವ್ಯವಸ್ಥಯಾ ಸಪುಣ್ಯೋ ನ ಭವತಿ ತದ ವ್ಯಕ್ತಂ ಯತಃ "ಪುಣ್ಯವಾನ್ ಮಾನವೋ ವಿಶ್ವಾಸೇನ ಜೀವಿಷ್ಯತೀತಿ" ಶಾಸ್ತ್ರೀಯಂ ವಚಃ | 12 ವ್ಯವಸ್ಥಾ ತು ವಿಶ್ವಾಸಸಮ್ಪನ್ನಿನೀ ನ ಭವತಿ ಕಿನ್ವೇತಾನಿ ಯಃ ಪಾಲಯಿಷ್ಯತಿ ಸ ಏವ ತೈ ಜೀವಿಷ್ಯತೀತಿನಿಯಮಸಮ್ಪನ್ನಿನೀ | 13 ಖ್ರೀಷ್ಣೋಽಸ್ಮಾನ್ ಪರಿಕ್ರೀಯ ವ್ಯವಸ್ಥಾಯಾಃ ಶಾಪಾತ್ ಮೋಚಿತವಾನ್ ಯತೋಽಸ್ಮಾಕಂ ವಿನಿಮಯೇನ ಸ ಸ್ವಯಂ ಶಾಪಾಸ್ತದಮಭವತ್ ತದಧಿ ಲಿಖಿತಮಾಸ್ಮೇ, ಯಥಾ, "ಯಃ ಕಶ್ಚಿತ್ ತರಾವುಲ್ಲಪ್ಸ್ಯತೇ ಸೋಽಭಿಶಪ್ತ ಇತಿ | " 14 ತಸ್ಮಾದ್ ಖ್ರೀಷ್ಣೇನ ಯೀಶುನೇವ್ರಾಹೀಮ ಆಶೀ ಭಿನ್ನಜಾತೀಯಲೋಕೇಷು ವರ್ತತೇ ತೇನ ವಯಂ ಪ್ರತಿಜ್ಞಾತಮ್ ಆತ್ಮಾನಂ ವಿಶ್ವಾಸೇನ ಲಬ್ಧುಂ ಶಕ್ಯಮಃ | 15 ಹೇ ಭ್ರಾತೃಗಣ ಮಾನುಷಾಣಾಂ ರೀತ್ಯನುಸಾರೇಣಾಹಂ ಕಥಯಾಮಿ ಕೇನಚಿತ್ ಮಾನವೇನ ಯೋ ನಿಯಮೋ ನಿರಚಾಯಿ ತಸ್ಯ ವಿಕೃತಿ ವ್ಯೃದ್ಧಿ ವರ್ವ ಕೇನಾಪಿ ನ ತ್ರಿಯತೇ | 16 ಪರನ್ನಿಬ್ರಾಹೀಮೇ ತಸ್ಯ ಸನ್ನಾನಾಯ ಚ ಪ್ರತಿಜ್ಞಾಃ ಪ್ರತಿ ಶುಶ್ರುವೀತ ತತ್ರ ಸನ್ನಾನಶಬ್ದಂ ಬಹುವಚನಾನ್ತಮ್ ಅಭೂತ್ವಾ ತವ ಸನ್ನಾನಾಯೇತ್ಯೇಕವಚನಾನ್ತಂ ಬಭೂವ ಸ ಚ ಸನ್ನಾನಃ ಖ್ರೀಷ್ಣ ಏವ | 17 ಅತಃಏವಾಹಂ ವದಾಮಿ, ಈಶ್ವರೇಣ ಯೋ ನಿಯಮಃ ಪುರಾ ಖ್ರೀಷ್ಣಮಧಿ ನಿರಚಾಯಿ ತತಃ ಪರಂ ತ್ರಿಂಶದಧಿಕಚತುಶತವತ್ಸರೇಷು ಗತೇಷು ಸ್ಥಾಪಿತಾ ವ್ಯವಸ್ಥಾ ತಂ ನಿಯಮಂ ನಿರರ್ಥಕೀಕೃತ್ಯ ತದೀಯಪ್ರತಿಜ್ಞಾ ಲೋಪ್ತುಂ ನ ಶಕ್ನೋತಿ | 18 ಯಸ್ಮಾತ್ ಸಮುದಧಿಕಾರೋ ಯದಿ ವ್ಯವಸ್ಥಯಾ ಭವತಿ ತರ್ಹಿ ಪ್ರತಿಜ್ಞಯಾ ನ ಭವತಿ ಕಿನ್ವೀಶ್ವರಃ ಪ್ರತಿಜ್ಞಯಾ ತದಧಿಕಾರಿತ್ವಮ್ ಇಬ್ರಾಹೀಮೇ ಽದದಾತ್ | 19 ತರ್ಹಿ ವ್ಯವಸ್ಥಾ ಕಿಮ್ನೂತಾ? ಪ್ರತಿಜ್ಞಾ ಯಸ್ಮೈ ಪ್ರತಿಶ್ರುತಾ ತಸ್ಯ ಸನ್ನಾನಸ್ಯಾಗಮನಂ ಯಾವದ್ ವೃದ್ಧಿಚಾರನಿವಾರಣಾರ್ಥಂ ವ್ಯವಸ್ಥಾಪಿ ದತ್ತಾ, ಸಾ ಚ ದೂತೈರಾಜ್ಞಾಪಿತಾ ಮಧ್ಯಸ್ಥಸ್ಯ ಕರೇ ಸಮರ್ಪಿತಾ ಚ | 20 ನೈಕಸ್ಯ ಮಧ್ಯಸ್ಥೋ ವಿದ್ಯತೇ ಕಿನ್ವೀಶ್ವರ ಏಕ ಏವ | 21 ತರ್ಹಿ ವ್ಯವಸ್ಥಾ ಕಿಮ್ ಈಶ್ವರಸ್ಯ ಪ್ರತಿಜ್ಞಾನಾಂ ವಿರುದ್ಧಾ? ತನ್ಯ ಭವತು | ಯಸ್ಮಾದ್ ಯದಿ ಸಾ ವ್ಯವಸ್ಥಾ ಜೀವನದಾನೇಸಮರ್ಥಾಭವಿಷ್ಯತ್ ತರ್ಹಿ ವ್ಯವಸ್ಥಯೈವ ಪುಣ್ಯಲಾಭೋಽಭವಿಷ್ಯತ್ | 22 ಕಿನ್ತು ಯೀಶುಖ್ರೀಷ್ಣೇ ಯೋ ವಿಶ್ವಾಸಸ್ತತ್ಸಮ್ಪನ್ನಿಯಾಃ ಪ್ರತಿಜ್ಞಾಯಾಃ ಫಲಂ ಯದ್ ವಿಶ್ವಾಸಿಲೋಕೇಭ್ಯೋ ದೀಯತೇ ತದರ್ಥಂ ಶಾಸ್ತ್ರದಾತಾ ಸರ್ವಾನ್ ಪಾಪಾಧೀನಾನ್ ಗಣಯತಿ | 23 ಅತಃಏವ ವಿಶ್ವಾಸಸ್ಥಾನಾಗತಸಮಯೇ ವಯಂ ವ್ಯವಸ್ಥಾಧೀನಾಃ ಸನ್ನೋ ವಿಶ್ವಾಸಸ್ಥೋದಯಂ ಯಾವದ್ ರುದ್ಧಾ ಇವಾರಕ್ಷಾಮಹೇ | 24 ಇತ್ಥಂ ವಯಂ ಯದ್ ವಿಶ್ವಾಸೇನ ಸಪುಣ್ಯೇಭವಾಮಸ್ತದರ್ಥಂ ಖ್ರೀಷ್ಣಸ್ಯ ಸಮೀಪಮ್ ಅಸ್ಮಾನ್ ನೇತುಂ ವ್ಯವಸ್ಥಾಗ್ರಹೋಽಸ್ಮಾಕಂ ವಿನೇತಾ ಬಭೂವ | 25 ಕಿನ್ತ್ವಧುನಾಗತೇ ವಿಶ್ವಾಸೇ ವಯಂ ತಸ್ಯ ವಿನೇತುರನಧೀನಾ ಅಭವಾಮ | 26 ಖ್ರೀಷ್ಣೇ ಯೀಶೌ ವಿಶ್ವಸನಾತ್ ಸರ್ವೇ ಯೂಯಮ್ ಈಶ್ವರಸ್ಯ ಸನ್ನಾನಾ ಜಾತಾಃ | 27 ಯೂಯಂ ಯಾವನ್ನೋ ಲೋಕಾಃ ಖ್ರೀಷ್ಣೇ ಮಜ್ಜಿತಾ ಅಭವತ ಸರ್ವೇ ಖ್ರೀಷ್ಣಂ ಪರಿಹಿತವನ್ತಃ | 28 ಅತೋ ಯುಷ್ಮನ್ಮದ್ಯೇ ಯಿಹೂದಿಯೂನಾನಿನೋ ದಾಸಸ್ವತನ್ತ್ರಯೋ ಯೋಽಪುರುಷಯೋಶ್ಚ ಕೋಽಪಿ ವಿಶೇಷೋ ನಾಸ್ತಿ; ಸರ್ವೇ ಯೂಯಂ ಖ್ರೀಷ್ಣೇ ಯೀಶಾವೇಕ ಏವ | 29 ಕಿನ್ತು ಯೂಯಂ ಯದಿ ಖ್ರೀಷ್ಣಸ್ಯ ಭವಥ ತರ್ಹಿ ಸುತರಾಮ್ ಇಬ್ರಾಹೀಮಃ ಸನ್ನಾನಾಃ ಪ್ರತಿಜ್ಞಯಾ ಸಮುದಧಿಕಾರಿಣಶ್ಚಾಧ್ಯೇ |

4 ಅಹಂ ವದಾಮಿ ಸಮುದಧಿಕಾರೀ ಯಾವದ್ ಬಾಲಸಿಷ್ಯತಿ ತಾವತ್ ಸರ್ವಸ್ವಸಾಧಿಪತಿಃ ಸನ್ನಪಿ ಸ ದಾಸಾತ್ ಕೇನಾಪಿ ವಿಷಯೇಣ ನ ವಿಶಿಷ್ಯತೇ 2 ಕಿನ್ತು ಪಿತೃ ನಿರೂಪಿತಂ ಸಮಯಂ ಯಾವತ್ ಪಾಲಕಾನಾಂ ಧನಾದ್ಯಕ್ಷಾಣಾಞ್ಚ ನಿಘ್ನಿಸ್ವಿಷ್ಯತಿ | 3 ತದ್ವದ್ ವಯಮಪಿ ಬಾಲಕಾಲೇ ದಾಸಾ ಇವ ಸಂಸಾರಸಾಕ್ಷರಮಾಲಾಯಾ ಅಧೀನಾ ಆಸ್ಮಹೇ | 4 ಅನನ್ತರಂ ಸಮಯೇ ಸಮೂರ್ಣತಾಂ ಗತವತಿ ವ್ಯವಸ್ಥಾಧೀನಾನಾಂ ಮೋಚನಾರ್ಥಮ್ 5 ಅಸ್ಮಾಕಂ ಪ್ರತುತ್ತಪ್ರಾಪ್ತಾರ್ಥಇಷ್ಟೇಶ್ವರಃ ಸ್ತ್ರಿಯಾ ಜಾತಂ ವ್ಯವಸ್ಥಾಯಾ ಅಧಿನೀಭೂತಞ್ಚ ಸ್ವಪುತ್ರಂ ಪ್ರೇಷಿತವಾನ್ | 6 ಯೂಯಂ ಸನ್ನಾನಾ ಅಭವತ ತತ್ಕಾರಣಾದ್ ಈಶ್ವರಃ ಸ್ವಪುತ್ರಸ್ಯಾತ್ಮಾನಾಂ ಯುಷ್ಮಾಕಮ್ ಅನ್ಯಕರಣಾನಿ ಪ್ರಹಿತವಾನ್ ಸ ಚಾತ್ಮಾ ಪಿತಃ ಪಿತರಿತ್ಯಾಹ್ವಾನಂ ಕಾರಯತಿ | 7 ಅತ ಇದಾನೀಂ ಯೂಯಂ ನ ದಾಸಾಃ ಕಿನ್ತುಃ ಸನ್ನಾನಾ ಏವ ತಸ್ಮಾತ್ ಸನ್ನಾನತ್ವಾಚ್ಚ ಖ್ರೀಷ್ಣೇನೇಶ್ವರೀಯಸಮುದಧಿಕಾರಿಣೋಽಪ್ಯಾಧ್ಯೇ | 8 ಅಪರಞ್ಚ ಪೂರ್ವಂ ಯೂಯಮ್ ಈಶ್ವರಂ ನ ಜ್ಞಾತ್ವಾ ಯೇ ಸ್ವಭಾವತೋಽನೇಶ್ವರಾಸ್ತೇಷಾಂ ದಾಸತ್ವೇಽತಿಷ್ಠತ | 9 ಇದಾನೀಮ್ ಈಶ್ವರಂ ಜ್ಞಾತ್ವಾ ಯದಿ ವೇಶ್ವರೇಣ ಜ್ಞಾತಾ ಯೂಯಂ ಕಥಂ ಪುನಸ್ತಾನಿ ವಿಫಲಾನಿ ತುಚ್ಛಾನಿ ಚಾಕ್ಷರಾಣಿ ಪ್ರತಿ ಪರಾವತ್ರಿತುಂ ಶಕ್ಯಥ? ಯೂಯಂ ಕಿಂ ಪುನಸ್ತೇಷಾಂ ದಾಸಾ ಭವಿತುಮಿಚ್ಛಥ? 10 ಯೂಯಂ ದಿವಸಾನ್ ಮಾಸಾನ್ ತಿಥಿನ್ ಸಂವತ್ಸರಾಂಶ್ಚ ಸಮ್ಯನ್ಮದ್ಯೇ | 11 ಯುಷ್ಮದರ್ಥಂ ಮಯಾ ಯಃ ಪರಿಶ್ರಮೋಽಕಾರಿ ಸ ವಿಫಲೋ ಜಾತ ಇತಿ ಯುಷ್ಮಾನದ್ಯಹಂ ಬಿಭೇಮಿ | 12 ಹೇ ಭ್ರಾತರಃ, ಅಹಂ ಯಾದೃಶೋಽಸ್ಮಿ ಯೂಯಮಪಿ ತಾದೃಶಾ ಭವತೇತಿ ಪ್ರಾರ್ಥಯೇ ಯತೋಽಹಮಪಿ ಯುಷ್ಮತ್ಪ್ರಯೋಽಭವಂ ಯುಷ್ಮಾಭಿ ಮಮ ಕಿಮಪಿ ನಾಪರಾದ್ಧಂ | 13 ಪೂರ್ವಮಹಂ ಕಲೇವರಸ್ಯ

ದೌರ್ಬಲ್ಯೇನ ಯುಷ್ಮಾನ್ ಸುಸಂವಾದಮ್ ಅಜ್ಞಾಪಯಮಿತಿ ಯೂಯಂ ಜಾನೀಥ | 14 ತದಾನೀಂ ಮಮ ಪರೀಕ್ಷಕಂ ಶಾರೀರಕ್ಷೇಶಂ ದೃಷ್ಟ್ವಾ ಯೂಯಂ ಮಾಮ್ ಅವಜ್ಞಾಯ ಋತೀಯಿತವನ್ತಸ್ತನ್ನಹಿ ಕಿನ್ವಿತ್ವಶ್ಚರಸ್ಯ ದೂತಮಿವ ಸಾಕ್ಷಾತ್ ಖ್ರೀಷ್ಣ ಯೀಶುಮಿವ ವಾ ಮಾಂ ಗೃಹೀತವನ್ತಃ | 15 ಅತಸ್ತದಾನೀಂ ಯುಷ್ಮಾಕಂ ಯಾ ಧನ್ಯತಾಭವತ್ ಸಾ ಕೃ ಗತಾ? ತದಾನೀಂ ಯೂಯಂ ಯದಿ ಸ್ತೇಷಾಂ ನಯನಾನ್ಯತ್ವಾಟ್ಕೃ ಮಹ್ಯಂ ದಾತುಮ್ ಅಶಕ್ಯತ ತರ್ಹಿ ತದಪ್ಯಕರಿಷ್ಯತೇತಿ ಪ್ರಮಾಣಮ್ ಅಹಂ ದದಾಮಿ | 16 ಸಾಮ್ಪ್ರತಮಹಂ ಸತ್ಯವಾದಿತ್ವಾತ್ ಕಿಂ ಯುಷ್ಮಾಕಂ ರಿಪು ಜರ್ತೋಽಸ್ಮಿ? 17 ತೇ ಯುಷ್ಮತ್ಕೃತೇ ಸ್ಪರ್ಧನೇ ಕಿನ್ವು ಸಾ ಸ್ಪರ್ಧಾ ಕುತ್ರಿತಾ ಯತೋ ಯೂಯಂ ತಾನಧಿ ಯತ್ ಸ್ಪರ್ಧದ್ಧಂ ತದರ್ಥಂ ತೇ ಯುಷ್ಮಾನ್ ಪೃಥಕ್ ಕರ್ತುಮ್ ಇಚ್ಛನ್ತಿ | 18 ಕೇವಲಂ ಯುಷ್ಮತ್ಸಮೀಪೇ ಮಮೋಪಸ್ಥಿತಿಸಮಯೇ ತನ್ನಹಿ, ಕಿನ್ವು ಸರ್ವದೈವ ಭದ್ರಮಧಿ ಸ್ಪರ್ಧನಂ ಭದ್ರಂ | 19 ಹೇ ಮಮ ಬಾಲಕಾಃ, ಯುಷ್ಮದನ್ಯ ಯಾರ್ವತ್ ಖ್ರೀಷ್ಣೋ ಮೂರ್ತಿಮಾನ್ ನ ಭವತಿ ತಾವದ್ ಯುಷ್ಮತ್ಕಾರಣಾತ್ ಪುನಃ ಪ್ರಸವವೇದನೇವ ಮಮ ವೇದನಾ ಜಾಯತೇ | 20 ಅಹಮಿದಾನೀಂ ಯುಷ್ಮಾಕಂ ಸನ್ನಿಧಿಂ ಗತ್ವಾ ಸ್ವರಾನ್ತರೇಣ ಯುಷ್ಮಾನ್ ಸಮ್ಭಾಷಿತುಂ ಕಾಮಯೇ ಯತೋ ಯುಷ್ಮಾನಧಿ ವ್ಯಾಕುಲೋಽಸ್ಮಿ | 21 ಹೇ ವ್ಯವಸ್ಥಾಧೀನತಾಕಾಜ್ಞೇಃ ಯೂಯಂ ಕಿಂ ವ್ಯವಸ್ಥಾಯಾ ವಚನಂ ನ ಗೃಹ್ಣೀಥ? 22 ತನ್ಮಾಂ ವದತ | ಲಿಖಿತಮಾಸ್ತೇ, ಇಬ್ರಾಹೀಮೋ ದ್ವೌ ಪುತ್ರಾವಾಸಾತೇ ತಯೋರೇಕೋ ದಾಸ್ಯಾಂ ದ್ವಿಶೀಯಶ್ಚ ಪತ್ನ್ಯಾಂ ಜಾತಃ | 23 ತಯೋ ಯೋ ದಾಸ್ಯಾಂ ಜಾತಃ ಸ ಶಾರೀರಿಕನಿಯಮೇನ ಜಜ್ಞೇ ಯಶ್ಚ ಪತ್ನ್ಯಾಂ ಜಾತಃ ಸ ಪ್ರತಿಜ್ಞಯಾ ಜಜ್ಞೇ | 24 ಇದಮಾಖ್ಯಾನಂ ದೃಷ್ಟ್ವನ್ಸ್ವರೂಪಂ | ತೇ ದ್ವೇ ಯೋಷಿತಾವೀಶ್ವರೀಯಸನ್ನೀ ತಯೋರೇಕಾ ಸೀನಯಪರ್ವತಾದ್ ಉತ್ಪನ್ನಾ ದಾಸಜನಯಿತ್ರೀ ಚ ಸಾ ತು ಹಾಜಿರಾ | 25 ಯಸ್ಮಾದ್ ಹಾಜಿರಾಶಬ್ದೇನಾರವದೇಶಸ್ಯಸೀನಯಪರ್ವತೋ ಬೋದ್ಯತೇ, ಸಾ ಚ ವರ್ತಮಾನಾಯಾ ಯಿರೂಶಾಲಮ್ಪುರ್ಯಾಃ ಸದೃಶೀ | ಯತಃ ಸ್ವಬಾಲ್ಯೇ ಸಹಿತಾ ಸಾ ದಾಸತ್ವ ಆಸ್ತೇ | 26 ಕಿನ್ವು ಸ್ವರ್ಗೀಯಾ ಯಿರೂಶಾಲಮ್ಪುರೀ ಪತ್ನೀ ಸರ್ವೇಷಾಮ್ ಅಸ್ಮಾಕಂ ಮಾತಾ ಚಾಸ್ತೇ | 27 ಯಾದೃಶಂ ಲಿಖಿತಮ್ ಆಸ್ತೇ, "ವನ್ಯೇ ಸನ್ಮಾನಹೀನೇ ತ್ವಂ ಸ್ವರಂ ಜಯಜಯಂ ಕುರು | ಅಪ್ರಸೂತೇ ತ್ವಯೋಲ್ಲಾಸೋ ಜಯಾಶಬ್ದಶ್ಚ ಗೀಯತಾಂ | ಯತ ಏವ ಸನಾಥಾಯಾ ಯೋಷಿತಃ ಸನ್ತತೇ ಗರ್ತಾತ್ | ಅನಾಥಾ ಯಾ ಭವೇನ್ನಾರೀ ತದಪತ್ಯಾನಿ ಭೂರಿಶಃ | " 28 ಹೇ ಭ್ರಾತೃಗಣ, ಇಮ್ನಾಕ್ ಇವ ವಯಂ ಪ್ರತಿಜ್ಞಯಾ ಜಾತಾಃ ಸನ್ಮಾನಾಃ | 29 ಕಿನ್ವು ತದಾನೀಂ ಶಾರೀರಿಕನಿಯಮೇನ ಜಾತಃ ಪುತ್ರೋ ಯದ್ವದ್ ಆತ್ಮಿಕನಿಯಮೇನ ಜಾತಂ ಪುತ್ರಮ್ ಉಪಾದ್ರವತ್ ತಥಾಧುನಾಪಿ | 30 ಕಿನ್ವು ಶಾಸ್ತ್ರೇ ಕಿಂ ಲಿಖಿತಂ? "ತ್ವಮ್ ಇಮಾಂ ದಾನೀಂ ತಸ್ಯಾಃ ಪುತ್ರಇಷ್ಟಪಸಾರಯ ಯತ ಏಷ ದಾನೀಪುತ್ರಃ ಪತ್ನೀಪುತ್ರೇಣ ಸಮಂ ನೋತ್ತರಾಧಿಕಾರಿ ಭವಿಯ್ಯತೀತಿ | " 31 ಅತಏವ ಹೇ ಭ್ರಾತರಃ, ವಯಂ ದಾಸ್ಯಾಃ ಸನ್ಮಾನಾ ನ ಭೂತ್ವಾ ಪಾತ್ನ್ಯಾಃ ಸನ್ಮಾನಾ ಭವಾಮಃ |

5 ಖ್ರೀಷ್ಣೋಽಸ್ಮಭ್ಯಂ ಯತ್ ಸ್ವಾತನ್ತ್ಯಂ ದತ್ತವಾನ್ ಯೂಯಂ ತತ್ರ ಸ್ಥಿರಾಸ್ತಿಷ್ಠತ ದಾಸತ್ವಯುಗೇನ ಪುನರ್ನ ನಿಬದ್ಧದ್ಧಂ | 2 ಪಶ್ಯತಾಹಂ ಪೌಲೋ ಯುಷ್ಮಾನ್ ವದಾಮಿ ಯದಿ ಛಿನ್ನತ್ವಹೋ ಭವಥ ತರ್ಹಿ ಖ್ರೀಷ್ಣೇನ ಕಿಮಪಿ ನೋಪಕಾರಿಷ್ಯದ್ಯೇ | 3 ಅಪರಂ ಯಃ ಕಶ್ಚಿತ್ ಛಿನ್ನತ್ವಗ್ ಭವತಿ ಸ ಕೃತ್ಸವ್ಯವಸ್ಥಾಯಾಃ ಪಾಲನಮ್ ಈಶ್ವರಾಯ ಧಾರಯತೀತಿ ಪ್ರಮಾಣಂ ದದಾಮಿ | 4 ಯುಷ್ಮಾಕಂ ಯಾವನ್ನೋ ಲೋಕಾ ವ್ಯವಸ್ಥಯಾ ಸಪುಣ್ಯೇಭವಿತುಂ ಚೇಷ್ಟನೇ ತೇ ಸರ್ವೇ ಖ್ರೀಷ್ಣಾದ್ ಭ್ರಷ್ಟಾ ಅನುಗ್ರಹಾತ್ ಪತಿತಾಶ್ಚ | 5 ಯತೋ ವಯಮ್ ಆತ್ಮನಾ ವಿಶ್ವಾಸಾತ್ ಪುಣ್ಯಲಾಭಾಶಾಸಿದ್ಧಂ ಪ್ರತೀಕ್ಷಾಮಹೇ | 6 ಖ್ರೀಷ್ಣೇ ಯೀಶಾ ತ್ವಕ್ಷೇದಾತ್ವಕ್ಷೇದಯೋಃ ಕಿಮಪಿ ಗುಣಂ ನಾಸ್ತಿ ಕಿನ್ವು ಪ್ರೇಮ್ನಾ ಸಫಲೋ ವಿಶ್ವಾಸ ಏವ ಗುಣಯುಕ್ತಃ | 7 ಪೂರ್ವ್ಯಂ ಯೂಯಂ ಸುಂದರಮ್ ಅಧಾವತ ಕಿನ್ವಿದಾನೀಂ ಕೇನ ಬಾಧಾಂ ಪ್ರಾಪ್ಯ ಸತ್ಯತಾಂ ನ ಗೃಹ್ಣೀಥ? 8 ಯುಷ್ಮಾಕಂ ಸಾ ಮತಿ ಯುಷ್ಮದಾಹ್ವಾನಕಾರಿಣ ಈಶ್ವರಾನ್ವ ಜಾತಾ | 9 ವಿಕಾರಃ ಕೃತ್ಸ ಶಕ್ತೂನಾಂ ಸ್ವಲ್ಪಕಿಣ್ಣೇನ ಜಸಯತೇ | 10 ಯುಷ್ಮಾಕಂ ಮತಿ ವಿಫಕಾರಂ ನ ಗಮಿಷ್ಯತೀತ್ಯಹಂ ಯುಷ್ಮಾನಧಿ ಪ್ರಭುನಾಶಂಸೇ; ಕಿನ್ವು ಯೋ ಯುಷ್ಮಾನ್ ವಿಚಾರಲಯತಿ ಸ ಯಃ ಕಶ್ಚಿದ್ ಭವೇತ್ ಸಮುಚಿತಂ ದಣ್ಣಂ ಪ್ರಾಪ್ಸ್ಯತಿ | 11 ಪರನ್ನು ಹೇ ಭ್ರಾತರಃ, ಯದ್ಯಹಮ್ ಇದಾನೀಮ್ ಅಪಿ ತ್ವಕ್ಷೇದಂ ಪ್ರಚಾರಯೇಯಂ ತರ್ಹಿ ಕುತ ಉಪದ್ರವಂ ಭುಜ್ಞೇಯ? ತತ್ಕೃತೇ ಕ್ರುಶಂ ನಿರ್ಬಾಧಮ್ ಅಭವಿಷ್ಯತ್ | 12 ಯೇ ಜನಾ ಯುಷ್ಮಾಕಂ ಚಾಇಲ್ಲಂ ಜನಯನ್ತಿ ತೇಷಾಂ ಭೇದನಮೇವ ಮಯಾಭಿಲಷ್ಯತೇ | 13 ಹೇ ಭ್ರಾತರಃ, ಯೂಯಂ ಸ್ವಾತನ್ತ್ಯಾರ್ಥಮ್ ಆಹೂತಾ ಆದ್ಯೇ ಕಿನ್ವು ತತ್ಸಾತ್ಪ್ರದ್ಯಾರೇಣ ಶಾರೀರಿಕಭಾವೋ ಯುಷ್ಮಾನ್ ನ ಪ್ರವಿಶತು | ಯೂಯಂ ಪ್ರೇಮ್ನಾ ಪರಸ್ಪರಂ ಪರಿಚರ್ಯಾಂ ಕುರುದ್ಧಂ | 14 ಯಸ್ಮಾತ್ ತ್ವಂ ಸಮೀಪವಾಸಿನಿ ಸ್ವವತ್ ಪ್ರೇಮ ಕುರ್ಯಾ ಇತ್ಯೇಕಾಜ್ಞಾ ಕೃತ್ಸಾಯಾ ವ್ಯವಸ್ಥಾಯಾಃ ಸಾರಸಂಗ್ರಹಃ | 15 ಕಿನ್ವು ಯೂಯಂ ಯದಿ ಪರಸ್ಪರಂ ದಂದಶ್ಚದ್ಯೇ ಽಶಾಶ್ಚದ್ಯೇ ಚ ತರ್ಹಿ ಯುಷ್ಮಾಕಮ್ ಏಕೋಽನ್ಯೇನ ಯನ್ವ ಗ್ರಸ್ತತೇ ತತ್ರ ಯುಷ್ಮಾಭಿಃ

ಸಾವಧಾನ್ಯ ಭವಿಷ್ಯವಂ | 16 ಅಹಂ ಬ್ರವೀಮಿ ಯೂಯಮ್ ಆತ್ಮಿಕಾಚಾರಂ ಕುರುತ ಶಾರೀರಿಕಾಭಿಲಾಷಂ ಮಾ ಪೂರಯತ | 17 ಯತಃ ಶಾರೀರಿಕಾಭಿಲಾಷ ಆತ್ಮನೋ ವಿಪರೀತಃ, ಆತ್ಮಿಕಾಭಿಲಾಷಶ್ಚ ಶರೀರಸ್ಯ ವಿಪರೀತಃ, ಅನಯೋರುಭಯೋಃ ಪರಸ್ಪರಂ ವಿರೋಧೋ ವಿದ್ಯತೇ ತೇನ ಯುಷ್ಮಾಭಿ ಯದ್ ಅಭಿಲಷ್ಯತೇ ತನ್ನ ಕರ್ತವ್ಯಂ | 18 ಯೂಯಂ ಯದ್ಭಾಷ್ಯತಾ ವಿನೀಯದ್ವೇ ತರ್ಹಿ ವ್ಯವಸ್ಥಾಯಾ ಅಧೀನಾ ನ ಭವಥ | 19 ಅಪರಂ ಪರದಾರಗಮನಂ ವೇಶ್ಯಾಗಮನಮ್ ಅಶುಚಿತಾ ಕಾಮುಕತಾ ಪ್ರತಿಮಾಪೂಜನಮ್ 20 ಇನ್ದ್ರಜಾಲಂ ಶತ್ರುತ್ವಂ ವಿವಾದೋಽನ್ವರ್ಜ್ಯಲನಂ ಕ್ರೋಧಃ ಕಲಹೋಽನ್ಯೈಕ್ಯಂ 21 ಪಾರ್ಥಕ್ಯಮ್ ಈರ್ಷ್ಯಾ ವಧೋ ಮತ್ತತ್ತಂ ಲಮುಟೈತ್ತಮಿತ್ಯಾದೀನಿ ಸ್ಪಷ್ಟತೇನ ಶಾರೀರಿಕಭಾವಸ್ಯ ಕರ್ಮಾಣಿ ಸನ್ನಿ | ಪೂರ್ವಂ ಯದ್ಭೃತ್ ಮಯಾ ಕಥಿತಂ ತದ್ಭೃತ್ ಪುನರಪಿ ಕಥ್ಯತೇ ಯೇ ಜನಾ ಏತಾದೃಶಾನಿ ಕರ್ಮಾಣ್ಯಾಚರಂತಿ ತೈರೀಶ್ವರಸ್ಯ ರಾಜ್ಯೋಽಧಿಕಾರಃ ಕದಾಚ ನ ಲಪ್ಸ್ಯತೇ | 22 ಕಿಂಚಿ ಪ್ರೇಮಾನನ್ದಃ ಶಾನ್ತಿಶ್ಚಿರಸಹಿಷ್ಣುತಾ ಹಿತ್ಯೈಷಿತಾ ಭದ್ರತ್ವಂ ವಿಶ್ವಾಸ್ಯತಾ ತಿತಿಕ್ಷಾ 23 ಪರಿಮಿತಭೋಜಿತ್ವಮಿತ್ಯಾದೀನ್ಯಾತ್ಮನಃ ಫಲಾನಿ ಸನ್ನಿ ತೇಷಾಂ ವಿರುದ್ಧಾ ಕಾಪಿ ವ್ಯವಸ್ಥಾ ನಹಿ | 24 ಯೇ ತು ಖ್ರೀಷ್ಟಸ್ಯ ಲೋಕಾಸ್ತೇ ರಿಪುಭಿರಭಿಲಾಷೈಶ್ಚ ಸಹಿತಂ ಶಾರೀರಿಕಭಾವಂ ಕೃಶೇ ನಿಹತವನ್ತಃ | 25 ಯದಿ ವಯಮ್ ಆತ್ಮನಾ ಜೀವಾಮಸ್ತುರ್ವಾತ್ಮಿಕಾಚಾರೋಽಸ್ಮಾಭಿಃ ಕರ್ತವ್ಯಃ, 26 ದರ್ಪಃ ಪರಸ್ಪರಂ ನಿರ್ಭರ್ತನಂ ದ್ವೇಷಶ್ಚಾಸ್ತಾಭಿ ನರ್ ಕರ್ತವ್ಯಾನಿ |

6 ಹೇ ಭ್ರಾತರಃ, ಯುಷ್ಮಾಕಂ ಕಶ್ಚಿದ್ ಯದಿ ಕಸ್ಮಿಂಶ್ಚಿತ್ ಪಾಪೇ ಪತತಿ ತರ್ಹ್ಯಾತ್ಮಿಕಭಾವಯುಕ್ತೈ ಯುಷ್ಮಾಭಿಸ್ತಿತಿಕ್ಷಾಭಾವಂ ವಿಧಾಯ ಸ ಪುನರುತ್ಥಾಪ್ಯತಾಂ ಯೂಯಮಪಿ ಯಥಾ ತಾದೃಕ್ಪರೀಕ್ಷಾಯಾಂ ನ ಪತಥ ತಥಾ ಸಾವಧಾನಾ ಭವತ | 2 ಯುಷ್ಮಾಕಮ್ ಏಕೈಕೋ ಜನಃ ಪರಸ್ಯ ಭಾರಂ ವಹತ್ವನೇನ ಪ್ರಕಾರೇಣ ಖ್ರೀಷ್ಟಸ್ಯ ವಿಧಿಂ ಪಾಲಯತ | 3 ಯದಿ ಕಶ್ಚನ ಕ್ಷುದ್ರಃ ಸನ್ ಸ್ತಂ ಮಹಾನ್ತಂ ಮನ್ಯತೇ ತರ್ಹಿ ತಸ್ಯಾತ್ಮವಿಜ್ಞಾನಾ ಜಾಯತೇ | 4 ಅತ ಏಕೈಕೇನ ಜನೇನ ಸ್ವಕೀಯಕರ್ಮಣಃ ಪರೀಕ್ಷಾ ಕ್ರಿಯತಾಂ ತೇನ ಪರಂ ನಾಲೋಕ್ಯ ಕೇವಲಮ್ ಆತ್ಮಾಲೋಕನಾತ್ ತಸ್ಯ ಶ್ಲಘಾ ಸಮ್ಯವಿಷ್ಯತಿ | 5 ಯತ ಏಕೈಕೋ ಜನಃ ಸ್ವಕೀಯಂ ಭಾರಂ ವಕ್ಷ್ಯತಿ | 6 ಯೋ ಜನೋ ಧರ್ಮೋಪದೇಶಂ ಲಭತೇ ಸ ಉಪದೇಷಾರಂ ಸ್ವೀಯಸರ್ವಸಮ್ಯಕ್ತೇ ಭಾಗಿನಂ ಕರೋತು | 7 ಯುಷ್ಮಾಕಂ ಭಾನ್ತಿ ನರ್ ಭವತು, ಈಶ್ವರೋ ನೋಪಹಸಿತವ್ಯಃ, ಯೇನ ಯದ್ ಬೀಜಮ್ ಉಪ್ಯತೇ ತೇನ ತಜ್ಜಾತಂ ಶಸ್ಯಂ ಕರ್ತವ್ಯತೇ | 8 ಸ್ವಶರೀರಾರ್ಥಂ ಯೇನ ಬೀಜಮ್ ಉಪ್ಯತೇ ತೇನ ಶರೀರಾದ್ ವಿನಾಶರೂಪಂ ಶಸ್ಯಂ ಲಪ್ಸ್ಯತೇ ಕಿನ್ತ್ವಾತ್ಮನಃ ಕೃತೇ ಯೇನ ಬೀಜಮ್ ಉಪ್ಯತೇ ತೇನಾತ್ಮೋಽನನ್ದಜೀವಿತರೂಪಂ ಶಸ್ಯಂ ಲಪ್ಸ್ಯತೇ | (aiōnios g166) 9 ಸತ್ಕರ್ಮಕರಣೋಽಸ್ಮಾಭಿರಶಾನ್ತ್ಯೈ ಭವಿಷ್ಯಂ ಯತೋಽಕ್ಲಾನ್ತಿಸ್ತಿಷ್ಯದ್ಧಿರಸ್ಮಾಭಿರುಪಯುಕ್ತಸಮಯೇ ತತ್ ಫಲಾನಿ ಲಪ್ಸ್ಯಂತೇ | 10 ಅತೋ ಯಾವತ್ ಸಮಯಸ್ತಿಷ್ಯತಿ ತಾವತ್ ಸರ್ವಾನ್ ಪ್ರತಿ ವಿಶೇಷತೋ ವಿಶ್ವಾಸವೇಶ್ಚವಾಸಿನಃ ಪ್ರತ್ಯಸ್ತಾಭಿ ಹಿತಾಚಾರಃ ಕರ್ತವ್ಯಃ | 11 ಹೇ ಭ್ರಾತರಃ, ಅಹಂ ಸ್ವಹಸ್ತೇನ ಯುಷ್ಮಾನ್ ಪ್ರತಿ ಕಿಯದ್ಭೃಹತ್ ಪತ್ರಂ ಲಿಖಿತವಾನ್ ತದ್ ಯುಷ್ಮಾಭಿ ದ್ಯುಶ್ಯತಾಂ | 12 ಯೇ ಶಾರೀರಿಕವಿಷಯೇ ಸುದೃಶ್ಯಾ ಭವಿತುಮಿಚ್ಛಂತಿ ತೇ ಯತ್ ಖ್ರೀಷ್ಟಸ್ಯ ಕೃಪಾ ಕಾರಣಾದುಪದ್ರವಸ್ಯ ಭಾಗಿನೋ ನ ಭವಂತಿ ಕೇವಲಂ ತದರ್ಥಂ ತ್ವಕ್ಷೇದೇ ಯುಷ್ಮಾನ್ ಪ್ರವರ್ತಯಂತಿ | 13 ತೇ ತ್ವಕ್ಷೇದಗ್ರಾಹಿಣೋಽಪಿ ವ್ಯವಸ್ಥಾಂ ನ ಪಾಲಯಂತಿ ಕಿನ್ತು ಯುಷ್ಮಚ್ಛರೀರಾತ್ ಶ್ಲಾಘಾಲಾಭಾರ್ಥಂ ಯುಷ್ಮಾಕಂ ತ್ವಕ್ಷೇದಮ್ ಇಚ್ಛಂತಿ | 14 ಕಿನ್ತು ಯೇನಾಹಂ ಸಂಸಾರಾಯ ಹತಃ ಸಂಸಾರೋಽಪಿ ಮಹ್ಯಂ ಹತಸ್ತದಸ್ಮತ್ಪ್ರಭೋ ಯೀಶುಖ್ರೀಷ್ಟಸ್ಯ ಕೃಪಾ ವಿನಾನ್ಯತ್ರ ಕುತ್ರಾಪಿ ಮಮ ಶ್ಲಾಘಾಂ ಕದಾಪಿ ನ ಭವತು | 15 ಖ್ರೀಷ್ಟೇ ಯೀಶು ತ್ವಕ್ಷೇದಾತ್ವಕ್ಷೇದಯೋಃ ಕಿಮಪಿ ಗುಣಂ ನಾಸ್ತಿ ಕಿನ್ತು ನವಿನಾ ಸೃಷ್ಟಿರೇವ ಗುಣಯುಕ್ತಾ | 16 ಅಪರಂ ಯಾವನ್ತೋ ಲೋಕಾ ಏತಸ್ಮಿನ್ ಮಾರ್ಗೇ ಚರಂತಿ ತೇಷಾಮ್ ಈಶ್ವರೀಯಸ್ಯ ಕೃತ್ಯಸ್ಯೇಸ್ರಾಯೇಲಶ್ಚ ಶಾನ್ತಿ ದರ್ಯಾಲಾಭಶ್ಚ ಭೂಯಾತ್ | 17 ಇತಃ ಪರಂ ಕೋಽಪಿ ಮಾಂ ನ ಕ್ಷಿಶ್ವತು ಯಸ್ಮಾದ್ ಅಹಂ ಸ್ವಗಾತ್ರೇ ಪ್ರಭೋ ಯೀಶುಖ್ರೀಷ್ಟಸ್ಯ ಚಿಹ್ನಾನಿ ಧಾರಯೇ | 18 ಹೇ ಭ್ರಾತರಃ ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯ ಪ್ರಸಾದೋ ಯುಷ್ಮಾಕಮ್ ಆತ್ಮನಿ ಸ್ಥೇಯಾತ್ | ತಥಾಸ್ತು |

ಇಫಿಷೀಣಃ

1 ಈಶ್ವರಸ್ಯೇಚ್ಚಯಾ ಯೇಶುಖ್ರೀಷ್ಟಸ್ಯ ಪ್ರೇರಿತಃ ಪೌಲ ಇಫಿಷನಗರಸ್ಥಾನ್ ಪವಿತ್ರಾನ್ ಖ್ರೀಷ್ಟಯೇಶೌ ವಿಶ್ವಾಸಿನೋ ಲೋಕಾನ್
 ಪ್ರತಿ ಪತ್ರಂ ಲಿಖತಿ | 2 ಅಸ್ಮಾಕಂ ತಾತಸ್ಯೇಶ್ವರಸ್ಯ ಪ್ರಭೋ ಯೀಶುಖ್ರೀಷ್ಟಸ್ಯ ಚಾನುಗ್ರಹಃ ಶಾನ್ತಿಶ್ಚ ಯುಷ್ಮಾಸು ವರ್ತತಾಂ |
 3 ಅಸ್ಮಾಕಂ ಪ್ರಭೋ ಯೀಶೋಃ ಖ್ರೀಷ್ಟಸ್ಯ ತಾತ ಈಶ್ವರೋ ಧನ್ಯೋ ಭವತು; ಯತಃ ಸ ಖ್ರೀಷ್ಟೇನಾಸ್ಮಭ್ಯಂ ಸರ್ವಮ್
 ಆಧ್ಯಾತ್ಮಿಕಂ ಸ್ವಗೀರ್ಯವರಂ ದತ್ತವಾನ್ | 4 ವಯಂ ಯತ್ ತಸ್ಯ ಸಮಕ್ಷಂ ಪ್ರೇಮ್ನಾ ಪವಿತ್ರಾ ನಿಷ್ಕಲಜ್ಯಾಶ್ಚ ಭವಾಮಸ್ತದರ್ಥಂ
 ಸ ಜಗತಃ ಸೃಷ್ಟೇ ಪೂರ್ವಂ ತೇನಾಸ್ಮಾನ್ ಅಭಿರೋಚಿತವಾನ್, ನಿಜಾಭಿಲಷಿತಾನುರೋಧಾಚ್ಚ 5 ಯೇಶುನಾ ಖ್ರೀಷ್ಟೇನ ಸ್ವಸ್ಯ
 ನಿಮಿತ್ತಂ ಪುತ್ರತ್ವಪದೇಸಸ್ಮಾನ್ ಸ್ವಕೀಯಾನುಗ್ರಹಸ್ಯ ಮಹತ್ತ್ವಸ್ಯ ಪ್ರಶಂಸಾರ್ಥಂ ಪೂರ್ವಂ ನಿಯುಕ್ತವಾನ್ | 6 ತಸ್ಮಾದ್
 ಅನುಗ್ರಹಾತ್ ಸ ಯೇನ ಪ್ರಿಯತಮೇನ ಪುತ್ರೇಣಾಸ್ಮಾನ್ ಅನುಗೃಹೀತವಾನ್, 7 ವಯಂ ತಸ್ಯ ಶೋಣಿತೇನ ಮುಕ್ತಿಮ್
 ಅರ್ಥತಃ ಪಾಪಕ್ಷಮಾಂ ಲಭವನ್ತಃ | 8 ತಸ್ಯ ಯ ಈದ್ಯಶೋಸನುಗ್ರಹನಿಧಿಸ್ತಸ್ಮಾತ್ ಸೋಸಸ್ಮಭ್ಯಂ ಸರ್ವವಿಧಂ ಜ್ಞಾನಂ ಬುದ್ಧಿಜ್ಞ
 ಬಾಹುಲ್ಯರೂಪೇಣ ವಿತರಿತವಾನ್ | 9 ಸ್ವರ್ಗಪೃಥಿವ್ಯೋರ್ ಯದ್ಯದ್ ವಿದ್ಯತೇ ತತ್ತ್ವಂ ಸ ಖ್ರೀಷ್ಟೇ ಸಂಗ್ರಹೀಷ್ಯತೀತಿ ಹಿತ್ಯೈಷಿಹಾ
 10 ತೇನ ಕೃತೋ ಯೋ ಮನೋರಥಃ ಸಮ್ಪೂರ್ಣತಾಂ ಗತವತ್ಸು ಸಮಯೇಷು ಸಾಧಯಿತವ್ಯಸ್ಯಮಧಿ ಸ ಸ್ವಕೀಯಾಭಿಲಾಷಸ್ಯ
 ನಿಗೂಢಂ ಭಾವಮ್ ಅಸ್ಮಾನ್ ಜ್ಞಾಪಿತವಾನ್ | 11 ಪೂರ್ವಂ ಖ್ರೀಷ್ಟೇ ವಿಶ್ವಾಸಿನೋ ಯೇ ವಯಮ್ ಅಸ್ಮತ್ಪೂರ್ವ ಯತ್
 ತಸ್ಯ ಮಹಿಮ್ನಃ ಪ್ರಶಂಸಾ ಜಾಯತೇ, 12 ತದರ್ಥಂ ಯಃ ಸ್ವಕೀಯೇಚ್ಚಾಯಾಃ ಮನ್ತ್ರಣಾತಃ ಸರ್ವಾಣಿ ಸಾಧಯತಿ ತಸ್ಯ
 ಮನೋರಥಾದ್ ವಯಂ ಖ್ರೀಷ್ಟೇನ ಪೂರ್ವಂ ನಿರೂಪಿತಾಃ ಸನ್ನೋಸಧಿಕಾರಿಣೋ ಜಾತಾಃ | 13 ಯೂಯಮಪಿ ಸತ್ಯಂ ವಾಕ್ಯಮ್
 ಅರ್ಥತೋ ಯುಷ್ಮತ್ಪರಿತ್ರಾಣಸ್ಯ ಸುಸಂವಾದಂ ನಿಶಮ್ಯ ತಸ್ಮಿನ್ನೇವ ಖ್ರೀಷ್ಟೇ ವಿಶ್ವಾಸಿತವನ್ತಃ ಪ್ರತಿಜ್ಞಾತೇನ ಪವಿತ್ರೇಣಾತ್ಮನಾ
 ಮುದ್ರಯೇವಾಚ್ಛಿಂತಾಶ್ಚ | 14 ಯತಸ್ತಸ್ಯ ಮಹಿಮ್ನಃ ಪ್ರಕಾಶಾಯ ತೇನ ಕ್ರೀತಾನಾಂ ಲೋಕಾನಾಂ ಮುಕ್ತಿ ಯಾವನ್ನ ಭವಿಷ್ಯತಿ
 ತಾವತ್ ಸ ಆತ್ಮಾಸ್ಮಾಕಮ್ ಅಧಿಕಾರಿತ್ವಸ್ಯ ಸತ್ಯಜ್ಞಾರಸ್ಯ ಪಣಸ್ತುರೂಪೋ ಭವತಿ | 15 ಪ್ರಭೌ ಯೇಶೌ ಯುಷ್ಮಾಕಂ ವಿಶ್ವಾಸಃ
 ಸರ್ವೇಷು ಪವಿತ್ರಲೋಕೇಷು ಪ್ರೇಮ ಚಾಸ್ತ ಇತಿ ವಾರ್ತಾಂ ಶ್ರುತ್ವಾಹಮಪಿ 16 ಯುಷ್ಮಾನ್ ದಿ ನಿರನ್ತರಮ್ ಈಶ್ವರಂ ಧನ್ಯಂ ವದನ್
 ಪ್ರಾರ್ಥನಾಸಮಯೇ ಚ ಯುಷ್ಮಾನ್ ಸ್ಮರನ್ ವರಮಿಮಂ ಯಾಚಾಮಿ | 17 ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯ ತಾತೋ
 ಯಃ ಪ್ರಭಾವಾಕರ ಈಶ್ವರಃ ಸ ಸ್ವಕೀಯತತ್ತ್ವಜ್ಞಾನಾಯ ಯುಷ್ಮಭ್ಯಂ ಜ್ಞಾನಜನಕಮ್ ಪ್ರಕಾಶಿತವಾಕ್ಯಬೋಧಕಇಚ್ಛಾತ್ಮಾನಂ
 ದೇಯಾತ್ | 18 ಯುಷ್ಮಾಕಂ ಜ್ಞಾನಚಕ್ಷೂಷಿ ಚ ದೀಪ್ತಿಯುಕ್ತಾನಿ ಕೃತ್ವಾ ತಸ್ಯಾಹ್ವಾನಂ ಕೀದೃಶ್ಯಾ ಪ್ರತ್ಯಾಶಯಾ ಸಮ್ಯಲಿತಂ
 ಪವಿತ್ರಲೋಕಾನಾಂ ಮಧ್ಯೇ ತೇನ ದತ್ತೋಸಧಿಕಾರಃ ಕೀದೃಶಃ ಪ್ರಭಾವನಿಧಿ ವಿಶ್ವಾಸಿಷು ಚಾಸ್ಮಾಸು ಪ್ರಕಾಶಮಾನಸ್ಯ 19
 ತದೀಯಮಹಾಪರಾಕ್ರಮಸ್ಯ ಮಹತ್ತ್ವಂ ಕೀದೃಗ್ ಅನುಪಮಂ ತತ್ ಸರ್ವಂ ಯುಷ್ಮಾನ್ ಜ್ಞಾಪಯತು | 20 ಯತಃ ಸ ಯಸ್ಯಾಃ
 ಶಕ್ತೇಃ ಪ್ರಬಲತಾಂ ಖ್ರೀಷ್ಟೇ ಪ್ರಕಾಶಯನ್ ಮೃತಗಣಮಧ್ಯಾತ್ ತಮ್ ಉತ್ಥಾಪಿತವಾನ್, 21 ಅಧಿಪತಿತ್ವಪದಂ ಶಾಸನಪದಂ
 ಪರಾಕ್ರಮೋ ರಾಜತ್ವಇತ್ಯೇತಿನಾಮಾನಿ ಯಾವನ್ನ ಪದಾನೀಹ ಲೋಕೇ ಪರಲೋಕೇ ಚ ವಿದ್ಯಂತೇ ತೇಷಾಂ ಸರ್ವೇಷಾಮ್
 ಊರ್ದ್ವೇ ಸ್ವಗೀರ್ ನಿಜದಕ್ಷಿಣಪಾರ್ಶ್ವೇ ತಮ್ ಉಪವೇಶಿತವಾನ್, (aiōn g165) 22 ಸರ್ವಾಃ ತಸ್ಯ ಚರಣಯೋರಧೋ
 ನಿಹಿತವಾನ್ ಯಾ ಸಮಿತಿಸ್ತಸ್ಯ ಶರೀರಂ ಸರ್ವತ್ರ ಸರ್ವೇಷಾಂ ಪೂರಯಿತುಃ ಪೂರಕಇ ಭವತಿ ತಂ ತಸ್ಯಾ ಮೂರ್ಧಾನಂ ಕೃತ್ವಾ
 23 ಸರ್ವೇಷಾಮ್ ಉಪಯ್ಯುಪರಿ ನಿಯುಕ್ತವಾಂಶ್ಚ ಸೈವ ಶಕ್ತಿರಸ್ಮಾಸ್ವಪಿ ತೇನ ಪ್ರಕಾಶ್ಯತೇ |

2 ಪುರಾ ಯೂಯಮ್ ಅಪರಾದ್ಯಃ ಪಾಪೈಶ್ಚ ಮೃತಾಃ ಸನ್ನಸ್ತಾನ್ಯಾಚರನ್ತ ಇಹಲೋಕಸ್ಯ
 ಸಂಸಾರಾನುಸಾರೇಣಾಕಾಶರಾಜ್ಯಸ್ವಾಧಿಪತಿಮ್ (aiōn g165) 2 ಅರ್ಥತಃ ಸಾಮ್ಯತಮ್ ಆಜ್ಞಾಲಜ್ಞಿವಂಶೇಷು
 ಕರ್ಮಕಾರಿಣಮ್ ಆತ್ಮಾನಮ್ ಅನ್ವಪಜತ | 3 ತೇಷಾಂ ಮಧ್ಯೇ ಸರ್ವೇ ವಯಮಪಿ ಪೂರ್ವಂ ಶರೀರಸ್ಯ
 ಮನಸ್ಸಾಮನಾಯಾಇಚ್ಛೇಹಾಂ ಸಾಧಯನ್ತಃ ಸ್ವಶರೀರಸ್ವಾಭಿಲಾಷಾನ್ ಆಚರಾಮ ಸರ್ವೇಸನ್ ಇವ ಚ ಸ್ವಭಾವತಃ
 ಕ್ರೋಧಭಜನಾನ್ಯಭವಾಮ | 4 ಕಿನ್ತು ಕರುಣಾನಿಧಿರೀಶ್ವರೋ ಯೇನ ಮಹಾಪ್ರೇಮ್ನಾಸ್ಮಾನ್ ದಯಿತವಾನ್ 5 ತಸ್ಯ ಸ್ವಪ್ರೇಮ್ನೋ
 ಬಾಹುಲ್ಯಾದ್ ಅಪರಾದ್ಯೈ ಮೃತಾನಪ್ಯಸ್ಮಾನ್ ಖ್ರೀಷ್ಟೇನ ಸಹ ಜೀವಿತವಾನ್ ಯತೋಸನುಗ್ರಹಾದ್ ಯೂಯಂ ಪರಿತ್ರಾಣಂ
 ಪ್ರಾಪ್ತಾಃ | 6 ಸ ಚ ಖ್ರೀಷ್ಟೇನ ಯೇಶುನಾಸ್ಮಾನ್ ತೇನ ಸಾರ್ಧಮ್ ಉತ್ಥಾಪಿತವಾನ್ ಸ್ವರ್ಗ ಉಪವೇಶಿತವಾಂಶ್ಚ | 7 ಇತ್ತಂ ಸ
 ಖ್ರೀಷ್ಟೇನ ಯೇಶುನಾಸ್ಮಾನ್ ಪ್ರತಿ ಸ್ವಹಿತ್ಯೈಷಿತಯಾ ಭಾವಿಯುಗೇಷು ಸ್ವಕೀಯಾನುಗ್ರಹಸ್ವಾನುಪಮಂ ನಿಧಿಂ ಪ್ರಕಾಶಯಿತುಮ್
 ಇಚ್ಛತಿ | (aiōn g165) 8 ಯೂಯಮ್ ಅನುಗ್ರಹಾದ್ ವಿಶ್ವಾಸೇನ ಪರಿತ್ರಾಣಂ ಪ್ರಾಪ್ತಾಃ, ತಚ್ಚ ಯುಷ್ಮನ್ಮೂಲಕಂ ನಹಿ

ಕಿನ್ನಿಪ್ಪರಸ್ತೃವ ದಾನಂ, 9 ತತ್ ಕರ್ಮಣಾಂ ಫಲಮ್ ಅಪಿ ನಹಿ, ಅತಃ ಕೇನಾಪಿ ನ ಶ್ಲಾಘಿತವ್ಯಂ | 10 ಯತೋ ವಯಂ ತಸ್ಯ ಕಾರ್ಯಂ ಪ್ರಾಗ್ ಈಶ್ವರೇಣ ನಿರೂಪಿತಾಭಿಃ ಸತ್ಪ್ರಿಯಾಭಿಃ ಕಾಲಯಾಪನಾಯ ಖ್ರೀಷ್ಣೇ ಯೀಶೌ ತೇನ ಮೃಷ್ಟಾಶ್ಚ | 11 ಪುರಾ ಜನ್ಮನಾ ಭಿನ್ನಜಾತೀಯಾ ಹಸ್ತಕೃತಂ ತ್ವಚ್ಛೇದಂ ಪ್ರಾಪ್ಯ ಲೋಕೈಶ್ಚಾಭಿನ್ನತೃಚ ಇತಿನಾಮ್ನಾ ಖ್ಯಾತಾ ಯೇ ಯೂಯಂ ತೈ ಯುಷ್ಮಾಭಿರಿದಂ ಸ್ವರ್ತವ್ಯಂ | 12 ಯತ್ ತಸ್ಮಿನ್ ಸಮಯೇ ಯೂಯಂ ಖ್ರೀಷ್ಣಾದ್ ಭಿನ್ನಾ ಇಸ್ರಾಯೇಲಲೋಕಾನಾಂ ಸಹವಾಸಾದ್ ದೂರಸ್ಥಾಃ ಪ್ರತಿಜ್ಞಾಸಮ್ಪಲಿತನಿಯಮಾನಾಂ ಬಹಿಃ ಸ್ಥಿತಾಃ ಸನ್ನೋ ನಿರಾಶಾ ನಿರೀಶ್ವರಾಶ್ಚ ಜಗತ್ಪಾದ್ಯಮ್ ಇತಿ | 13 ಕಿನ್ನಧುನಾ ಖ್ರೀಷ್ಣೇ ಯೀಶಾವಾಶ್ರಯಂ ಪ್ರಾಪ್ಯ ಪುರಾ ದೂರವರ್ತಿನೋ ಯೂಯಂ ಖ್ರೀಷ್ಣಸ್ಯ ಶೋಣಿತೇನ ನಿಕಟವರ್ತಿನೋಽಭವತ | 14 ಯತಃ ಸ ಏವಾಸ್ಮಾಕಂ ಸನ್ನಿಃ ಸ ದ್ವಯಮ್ ಏಕೀಕೃತವಾನ್ ಶತ್ರುತಾರೂಪಿಣೀಂ ಮಧ್ಯವರ್ತಿನೀಂ ಪ್ರಭೇದಕಭಿತ್ತಿಂ ಭಗವಾನ್ ದಕ್ಷಾಜ್ಞಾಯುಕ್ತಂ ವಿಧಿಶಾಸ್ತ್ರಂ ಸ್ವಶರೀರೇಣ ಲುಪ್ತವಾಂಶ್ಚ | 15 ಯತಃ ಸ ಸನ್ನಿಂ ವಿಧಾಯ ತೌ ದೌ ಸ್ವಸ್ಮಿನ್ ಏಕಂ ನುತನಂ ಮಾನವಂ ಕರ್ತುಂ | 16 ಸ್ವಕೀಯಕೃಶೇ ಶತ್ರುತಾಂ ನಿಹತ್ಯ ತೇನೈವೈಕಸ್ಮಿನ್ ಶರೀರೇ ತಯೋ ದ್ವಯೋರೀಶ್ವರೇಣ ಸನ್ನಿಂ ಕಾರಯಿತುಂ ನಿಶ್ಚಿತವಾನ್ | 17 ಸ ಚಾಗತ್ಯ ದೂರವರ್ತಿನೋ ಯುಷ್ಮಾನ್ ನಿಕಟವರ್ತಿನೋ ಽಸ್ಮಾಂಶ್ಚ ಸನ್ನೇ ಮಫಜ್ಜಲವಾರ್ತಾಂ ಜ್ಞಾಪಿತವಾನ್ | 18 ಯತಸ್ಸಸ್ಮಾದ್ ಉಭಯಪಕ್ಷೀಯಾ ವಯಮ್ ಏಕೇನಾತ್ಮನಾ ಪಿತುಃ ಸಮೀಪಂ ಗಮನಾಯ ಸಾಮರ್ಥ್ಯಂ ಪ್ರಾಪ್ತವನ್ಃ | 19 ಅತ ಇದಾನೀಂ ಯೂಯಮ್ ಅಸಮ್ಮರ್ಕೀಯಾ ವಿದೇಶಿನಶ್ಚ ನ ತಿಷ್ಠನತಃ ಪವಿತ್ರಲೋಕೈಃ ಸಹವಾಸಿನ ಈಶ್ವರಸ್ಯ ವೇಶ್ಯವಾಸಿನಶ್ಚಾಥೇ | 20 ಅಪರಂ ಪ್ರೇರಿತಾ ಭವಿಷ್ಯದ್ವಾದಿನಶ್ಚ ಯತ್ರ ಭಿತ್ತಿಮೂಲಸ್ವರೂಪಾಸ್ತತ್ರ ಯೂಯಂ ತಸ್ಮಿನ್ ಮೂಲೇ ನಿಚೀಯದ್ವೇ ತತ್ರ ಚ ಸ್ವಯಂ ಯೀಶುಃ ಖ್ರೀಷ್ಣಃ ಪ್ರಧಾನಃ ಕೋಣಸ್ಥಪ್ತರಃ | 21 ತೇನ ಕೃತ್ವಾ ನಿರ್ಮಿತಿಃ ಸಂಗ್ರಹ್ಯಮಾನಾ ಪ್ರಭೋಃ ಪವಿತ್ರಂ ಮನ್ನಿರಂ ಭವಿತುಂ ವರ್ಧತೇ | 22 ಯೂಯಮಪಿ ತತ್ರ ಸಂಗ್ರಹ್ಯಮಾನಾ ಆತ್ಮನೇಶ್ವರಸ್ಯ ವಾಸಸ್ಥಾನಂ ಭವಥ |

3 ಅತೋ ಹೇತೋ ಭಿನ್ನಜಾತೀಯಾನಾಂ ಯುಷ್ಮಾಕಂ ನಿಮಿತ್ತಂ ಯೀಶುಖ್ರೀಷ್ಣಸ್ಯ ಬನ್ನೀ ಯಃ ಸೋಽಹಂ ಪೌಲೋ ಬ್ರವೀಮಿ | 2 ಯುಷ್ಮದರ್ಥಮ್ ಈಶ್ವರೇಣ ಮಹ್ಯಂ ದತ್ತಸ್ಯ ವರಸ್ಯ ನಿಯಮಃ ಕೀದೃಶಸ್ತದ್ ಯುಷ್ಮಾಭಿರಶಾವೀತಿ ಮನ್ಯೇ | 3 ಅರ್ಥತಃ ಪೂರ್ವಂ ಮಯಾ ಸಂಕ್ಷೇಪೇಣ ಯಥಾ ಲಿಖಿತಂ ತಥಾಹಂ ಪ್ರಕಾಶಿತವಾಕ್ಯೇನೇಶ್ವರಸ್ಯ ನಿಗೂಢಂ ಭಾವಂ ಜ್ಞಾಪಿತೋಽಭವಂ | 4 ಅತೋ ಯುಷ್ಮಾಭಿಶ್ಚ ಪರಿತ್ಯಾ ಖ್ರೀಷ್ಣಮಧಿ ತಸ್ಮಿನ್ನಿಗೂಢೇ ಭಾವೇ ಮಮ ಜ್ಞಾನಂ ಕೀದೃಶಂ ತದ್ ಭೋತ್ಸ್ಯತೇ | 5 ಪೂರ್ವಯುಗೇಷು ಮಾನವಸನ್ಮಾನಾಸ್ತಂ ಜ್ಞಾಪಿತಾ ನಾಸನ್ ಕಿನ್ನಧುನಾ ಸ ಭಾವಸ್ಯಸ್ಯ ಪವಿತ್ರಾನ್ ಪ್ರೇರಿತಾನ್ ಭವಿಷ್ಯದ್ವಾದಿನಶ್ಚ ಪ್ರತ್ಯಾತ್ಮನಾ ಪ್ರಕಾಶಿತೋಽಭವತ್ | 6 ಅರ್ಥತ ಈಶ್ವರಸ್ಯ ಶಕ್ತೇಃ ಪ್ರಕಾಶಾತ್ ತಸ್ಯಾನುಗ್ರಹೇಣ ಯೋ ವರೋ ಮಹ್ಯಮ್ ಅದಾಯಿ ತೇನಾಹಂ ಯಸ್ಯ ಸುಸಂವಾದಸ್ಯ ಪರಿಚಾರಕೋಽಭವಂ, 7 ತದ್ವಾರಾ ಖ್ರೀಷ್ಣೇನ ಭಿನ್ನಜಾತೀಯಾ ಅನ್ಯೈಃ ಸಾರ್ಥಮ್ ಏಕಾಧಿಕಾರಾ ಏಕಶರೀರಾ ಏಕಸ್ಯಾಃ ಪ್ರತಿಜ್ಞಾಯಾ ಅಂತಿನಶ್ಚ ಭವಿಷ್ಯಂತೀತಿ | 8 ಸರ್ವೇಷಾಂ ಪವಿತ್ರಲೋಕಾನಾಂ ಕ್ಷುದ್ರತಮಾಯ ಮಹ್ಯಂ ವರೋಽಯಮ್ ಅದಾಯಿ ಯದ್ ಭಿನ್ನಜಾತೀಯಾನಾಂ ಮಧ್ಯೇ ಬೋಧಾಗಯಸ್ಯ ಗುಣನಿಧೇಃ ಖ್ರೀಷ್ಣಸ್ಯ ಮಜ್ಜಲವಾರ್ತಾಂ ಪ್ರಚಾರಯಾಮಿ, 9 ಕಾಲಾವಸ್ಥಾತಃ ಪೂರ್ವಸ್ಮಾಚ್ಚ ಯೋ ನಿಗೂಢಭಾವ ಈಶ್ವರೇ ಗುಪ್ತ ಆಸೀತ್ ತದೀಯನಿಯಮಂ ಸರ್ವಾನ್ ಜ್ಞಾಪಯಾಮಿ | (aiṛn 9165) 10 ಯತ ಈಶ್ವರಸ್ಯ ನಾನಾರೂಪಂ ಜ್ಞಾನಂ ಯತ್ ಸಾಮೃತಂ ಸಮಿತ್ಯಾ ಸ್ವರ್ಗೇ ಪ್ರಾಧಾನ್ಯಪರಾಕ್ರಮಯುಕ್ತಾನಾಂ ದೂತಾನಾಂ ನಿಕಟೇ ಪ್ರಕಾಶತೇ ತದರ್ಥಂ ಸ ಯೀಶುನಾ ಖ್ರೀಷ್ಣೇನ ಸರ್ವಾಣಿ ಸೃಷ್ಟವಾನ್ | 11 ಯತೋ ವಯಂ ಯಸ್ಮಿನ್ ವಿಶ್ವಸ್ಯ ದೃಢಭಕ್ತ್ಯಾ ನಿರ್ಭಯತಾಮ್ ಈಶ್ವರಸ್ಯ ಸಮಾಗಮೇ ಸಾಮರ್ಥ್ಯಾಃ | 12 ಪ್ರಾಪ್ತವನ್ನಸ್ತಮಸ್ಮಾಕಂ ಪ್ರಭುಂ ಯೀಶುಂ ಖ್ರೀಷ್ಣಮಧಿ ಸ ಕಾಲಾವಸ್ಥಾಯಾಃ ಪೂರ್ವಂ ತಂ ಮನೋರಥಂ ಕೃತವಾನ್ | (aiṛn 9165) 13 ಅತೋಽಹಂ ಯುಷ್ಮನ್ನಿಮಿತ್ತಂ ದುಃಖಭೋಗೇನ ಕ್ಷಾನ್ತಿಂ ಯನ್ನ ಗಚ್ಛಾಮೀತಿ ಪ್ರಾರ್ಥಯೇ ಯತಸ್ತದೇವ ಯುಷ್ಮಾಕಂ ಗೌರವಂ | 14 ಅತೋ ಹೇತೋಃ ಸ್ವಗೃಪ್ಯಧಿವ್ಯೋಃ ಸ್ಥಿತಃ ಕೃತ್ವೋ ವಂಶೋ ಯಸ್ಯ ನಾಮ್ನಾ ವಿಖ್ಯಾತಸ್ಯಮ್ | 15 ಅಸ್ಮತ್ಪ್ರಭೋ ಯೀಶುಖ್ರೀಷ್ಣಸ್ಯ ಪಿತರಮುದ್ರಿಶಾಹಂ ಜಾನುನೀ ಪಾತಯಿತ್ವಾ ತಸ್ಯ ಪ್ರಭಾವನಿಧಿತೋ ವರಮಿಮಂ ಪ್ರಾರ್ಥಯೇ | 16 ತಸ್ಯಾತ್ಮನಾ ಯುಷ್ಮಾಕಮ್ ಅನ್ತರಿಕಪುರುಷಸ್ಯ ಶಕ್ತೇ ವ್ಯಥಾಃ ಕ್ರಿಯತಾಂ | 17 ಖ್ರೀಷ್ಣಸ್ಯ ವಿಶ್ವಾನೇನ ಯುಷ್ಮಾಕಂ ಹೃದಯೇಷು ನಿವಸತು | ಪ್ರೇಮಣಿ ಯುಷ್ಮಾಕಂ ಬದ್ಧಮೂಲತತ್ತ್ವಂ ಸುಸ್ಥಿರತತ್ತ್ವಾ ಭವತು | 18 ಇತ್ಥಂ ಪ್ರಸ್ಥತಾಯಾ ದೀರ್ಘತಾಯಾ ಗಭೀರತಾಯಾ ಉಚ್ಚತಾಯಾಶ್ಚ ಬೋಧಾಯ ಸರ್ವೈಃ ಪವಿತ್ರಲೋಕೈಃ ಪ್ರಾಪ್ಯಂ ಸಾಮರ್ಥ್ಯಂ ಯುಷ್ಮಾಭಿ ಲಭ್ಯತಾಂ, 19 ಜ್ಞಾನಾತಿರಿಕ್ತಂ ಖ್ರೀಷ್ಣಸ್ಯ ಪ್ರೇಮ ಜ್ಞಾಯತಾಮ್ ಈಶ್ವರಸ್ಯ ಸಮ್ಪೂರ್ಣವೃದ್ಧಿಪರ್ಯಂತಂ ಯುಷ್ಮಾಕಂ

ವೃದ್ಧಿ ಭವತು ಚ | 20 ಅಸ್ಮಾಕಮ್ ಅನ್ತರೇ ಯಾ ಶಕ್ತಿಃ ಪ್ರಕಾಶತೇ ತಯಾ ಸರ್ವಾರ್ಥತಿರಕ್ತಂ ಕರ್ಮ ಕುರ್ವನ್ ಅಸ್ಮಾಕಂ ಪ್ರಾರ್ಥನಾಂ ಕಲ್ಪನಾಇಚ್ಛಾತಿಕ್ರಮಿತುಂ ಯಃ ಶಕ್ನೋತಿ 21 ಖ್ರೀಷ್ಣಯೇಶುನಾ ಸಮಿತೇ ಮರ್ಧ್ಯೇ ಸರ್ವೇಷು ಯುಗೇಷು ತಸ್ಯ ಧನ್ಯವಾದೋ ಭವತು | ಇತಿ | (aiṅ g165)

4 ಅತೋ ಬನ್ದಿರಹಂ ಪ್ರಭೋ ನಾರ್ಮಾ ಯುಷ್ಮಾನ್ ವಿನಯೇ ಯೂಯಂ ಯೇನಾಹ್ವಾನೇನಾಹೂತಾಸ್ತದುಪಯುಕ್ತರೂಪೇಣ
 2 ಸರ್ವಥಾ ನಮತಾಂ ಮೃದುತಾಂ ತಿತಿಕ್ಷಾಂ ಪರಸ್ಪರಂ ಪ್ರಮ್ನಾ ಸಹಿಷ್ಣುತಾಇಚ್ಛಚರತ | 3 ಪುಣಯಬನ್ಧನೇನ ಚಾತ್ಮನ ಏಕ್ಯಂ ರಕ್ಷಿತುಂ ಯತದ್ಧಂ | 4 ಯೂಯಮ್ ಏಕಶರೀರಾ ಏಕಾತ್ಮಾನಶ್ಚ ತದ್ವದ್ ಆಹ್ವಾನೇನ ಯೂಯಮ್ ಏಕಪ್ರತ್ಯಾಶಾಪ್ರಾಪ್ತಯೇ ಸಮಾಹೂತಾಃ | 5 ಯುಷ್ಮಾಕಮ್ ಏಕಃ ಪ್ರಭುರೇಕೋ ವಿಶ್ವಾಸ ಏಕಂ ಮಜ್ಜನಂ, ಸರ್ವೇಷಾಂ ತಾತಃ 6 ಸರ್ವೋಪರಿಸ್ಥಃ ಸರ್ವವ್ಯಾಪೀ ಸರ್ವೇಷಾಂ ಯುಷ್ಮಾಕಂ ಮಧ್ಯವರ್ತೀ ಚೈಕ ಈಶ್ವರ ಆಸ್ತೇ | 7 ಕಿನ್ನು ಖ್ರೀಷ್ಣಸ್ಯ ದಾನಪರಿಮಾಣಾನುಸಾರಾದ್ ಅಸ್ಮಾಕಮ್ ಏಕ್ಯಕಸ್ಮೈ ವಿಶೇಷೋ ವರೋಽದಾಯಿ | 8 ಯಥಾ ಲಿಖಿತಮ್ ಆಸ್ತೇ, "ಲೂರ್ಧ್ವಮ್ ಆರುಹ್ಯ ಜೇತ್ಯನ್ ಸ ವಿಜಿತ್ಯ ಬನ್ದಿನೋಽಕರೋತ್ | ತತಃ ಸ ಮನುಜೇಭ್ಯೋಽಪಿ ಸ್ವೀಯಾನ್ ವೃಶ್ರಾಣಯದ್ ವರಾನ್ | | " 9 ಲೂರ್ಧ್ವಮ್ ಆರುಹ್ಯೇತಿವಾಕ್ಯಸ್ಯಾಯಮರ್ಥಃ ಸ ಪೂರ್ವಂ ಪೃಥಿವೀರೂಪಂ ಸರ್ವಾಧಃಸ್ಥಿತಂ ಸ್ಥಾನಮ್ ಅವತೀರ್ಣವಾನ್; 10 ಯಶ್ಚಾವತೀರ್ಣವಾನ್ ಸ ಏವ ಸ್ವರ್ಗಾಣಾಮ್ ಉಪಯ್ಯುಪಯ್ಯಾರೂಢವಾನ್ ಯತಃ ಸರ್ವಾಣಿ ತೇನ ಪೂರಯಿತವ್ಯಾನಿ | 11 ಸ ಏವ ಚ ಕಾಂಕ್ಷನ್ ಪ್ರೇರಿತಾನ್ ಅಪರಾನ್ ಭವಿಷ್ಯದ್ವಾದಿನೋಽಪರಾನ್ ಸುಸಂವಾದಪ್ರಚಾರಕಾನ್ ಅಪರಾನ್ ಪಾಲಕಾನ್ ಉಪದೇಶಕಾಂಶ್ಚ ನಿಯುಕ್ತವಾನ್ | 12 ಯಾವದ್ ವಯಂ ಸರ್ವೇ ವಿಶ್ವಾಸಸ್ಯೇಶ್ವರಪುತ್ರವಿಷಯಕಸ್ಯ ತತ್ತ್ವಜ್ಞಾನಸ್ಯ ಚೈಕ್ಯಂ ಸಮೂರ್ಣಂ ಪುರುಷಧರ್ಮಾಧರ್ಮತಃ ಖ್ರೀಷ್ಣಸ್ಯ ಸಮೂರ್ಣಪರಿಮಾಣಸ್ಯ ಸಮಂ ಪರಿಮಾಣಂ ನ ಪ್ರಾಪ್ನುಮಸ್ವಾತು 13 ಸ ಪರಿಚರ್ಯಾಕರ್ಮಸಾಧನಾಯ ಖ್ರೀಷ್ಣಸ್ಯ ಶರೀರಸ್ಯ ನಿಷ್ಕಾಯೈ ಚ ಪವಿತ್ರಲೋಕಾನಾಂ ಸಿದ್ಧತಾಯಾಸ್ತಾದೃಶಮ್ ಉಪಾಯಂ ನಿಶ್ಚಿತವಾನ್ | 14 ಅತಃ ಏವ ಮಾನುಷಾಣಾಂ ಚಾತುರೀತೋ ಭ್ರಮಕಧೂರ್ತತಾಯಾಶ್ಚಲಾಚ್ಚ ಜಾತೇನ ಸರ್ವೇಣ ಶಿಕ್ಷಾವಾಯುನಾ ವಯಂ ಯದ್ ಬಾಲಕಾ ಇವ ದೋಲಾಯಮಾನಾ ನ ಭ್ರಾಮ್ಯಾಮ ಇತ್ಯಸ್ಮಾಭಿ ಯತೀತವ್ಯಂ, 15 ಪ್ರೇಮ್ನಾ ಸತ್ಯತಾಮ್ ಆಚರದ್ಧಿಃ ಸರ್ವವಿಷಯೇ ಖ್ರೀಷ್ಣಮ್ ಉದಿಶ್ಯ ವರ್ಧಿತವ್ಯಂ, ಯತಃ ಸ ಮೂರ್ಧ್ವಾ, 16 ತಸ್ಮಾಚ್ಚೈಕ್ಯಕೈಕಸ್ಯಾಚ್ಚ ಸ್ವಸ್ವಪರಿಮಾಣಾನುಸಾರೇಣ ಸಾಹಾಯ್ಯಕರಣಾದ್ ಉಪಕಾರಕೈಃ ಸರ್ವೈಃ ಸನ್ನಿಭಿಃ ಕೃತ್ಸಸ್ಯ ಶರೀರಸ್ಯ ಸಂಯೋಗೇ ಸಮೀಲನೇ ಚ ಜಾತೇ ಪ್ರೇಮ್ನಾ ನಿಷ್ಕಾಂ ಲಭಮಾನಂ ಕೃತ್ಸಂ ಶರೀರಂ ವೃದ್ಧಿಂ ಪ್ರಾಪ್ನೋತಿ | 17 ಯುಷ್ಮಾನ್ ಅಹಂ ಪ್ರಭುನೇದಂ ಬ್ರವೀಮ್ಯಾದಿಶಾಮಿ ಚ, ಅನ್ಯೇ ಭಿನ್ನಜಾತೀಯಾ ಇವ ಯೂಯಂ ಪೂನ ಮಾರ್ಚರತ | 18 ಯತಸ್ತೇ ಸ್ವಮನೋಮಾಯಾಮ್ ಆಚರನ್ಯಾಸ್ತರಿಕಾಜ್ಞಾನಾತ್ ಮಾನಸಿಕಕಾರಿನ್ಯಾಚ್ಚ ತಿಮಿರಾವೃತಬುದ್ಧಯ ಈಶ್ವರೀಯಜೀವನಸ್ಯ ಬೀರ್ಭೂತಾಶ್ಚ ಭವನ್ತಿ, 19 ಸ್ವಾನ್ ಚೈತನ್ಯಶೂನ್ಯಾನ್ ಕೃತ್ಸಾ ಚ ಲೋಭೇನ ಸರ್ವವಿಧಾಶೌಚಾಚರಣಾಯ ಲವ್ಪಟತಾಯಾಂ ಸ್ವಾನ್ ಸಮರ್ಪಿತವನ್ತಿ | 20 ಕಿನ್ನು ಯೂಯಂ ಖ್ರೀಷ್ಣಂ ನ ತಾದ್ಯಶಂ ಪರಿಚಿತವನ್ತಃ, 21 ಯತೋ ಯೂಯಂ ತಂ ಶ್ರುತವನ್ನೋ ಯಾ ಸತ್ಯಾ ಶಿಕ್ಷಾ ಯೇಶುತೋ ಲಭ್ಯಾ ತದನುಸಾರಾತ್ ತದೀಯೋಪದೇಶಂ ಪ್ರಾಪ್ತವನ್ತಶ್ಚೇತಿ ಮನ್ಯೇ | 22 ತಸ್ಮಾತ್ ಪೂರ್ವಕಾಲಿಕಾಚಾರಕಾರೀ ಯಃ ಪುರಾತನಪುರುಷೋ ಮಾಯಾಭಿಲಾಷೈ ನಶ್ಯತಿ ತಂ ತ್ಯಕ್ತ್ವಾ ಯುಷ್ಮಾಭಿ ಮಾರ್ಗನಿಕಭಾವೋ ನೂತನೀಕರ್ತವ್ಯಃ, 23 ಯೋ ನವಪುರುಷ ಈಶ್ವರಾನುರೂಪೇಣ ಪುಣ್ಯೇನ ಸತ್ಯತಾಸಹಿತೇನ 24 ಧಾರ್ಮಿಕತೇನ ಚ ಸೃಷ್ಟಃ ಸ ಏವ ಪರಿಧಾತವ್ಯಶ್ಚ | 25 ಅತೋ ಯೂಯಂ ಸರ್ವೇ ಮಿಥ್ಯಾಕಥನಂ ಪರಿತ್ಯಜ್ಯ ಸಮೀಪವಾಸಿಭಿಃ ಸಹ ಸತ್ಯಾಲಾಪಂ ಕುರುತ ಯತೋ ವಯಂ ಪರಸ್ಪರಮ್ ಅಜಪ್ರತ್ಯಜ್ಯ ಭವಾಮಃ | 26 ಅಪರಂ ಕ್ರೋಧೇ ಜಾತೇ ಪಾಪಂ ಮಾ ಕುರುದ್ವಮ್, ಅಶಾನ್ತೇ ಯುಷ್ಮಾಕಂ ರೋಷೇಽಸೂರ್ಯೋಽಸ್ತಂ ನ ಗಚ್ಛತು | 27 ಅಪರಂ ಶಯತಾನೇ ಸ್ಥಾನಂ ಮಾ ದತ್ತ | 28 ಚೋರಃ ಪುನಶ್ಚೈರ್ಯ್ಯಂ ನ ಕರೋತು ಕಿನ್ನು ದೀನಾಯ ದಾನೇ ಸಾಮರ್ಥ್ಯಂ ಯಜ್ಞಾಯತೇ ತದರ್ಥಂ ಸ್ವಕರಾಭ್ಯಾಂ ಸದ್ವೃತ್ತಾ ಪರಿಶ್ರಮಂ ಕರೋತು | 29 ಅಪರಂ ಯುಷ್ಮಾಕಂ ವದನೇಭ್ಯಃ ಕೋಽಪಿ ಕದಾಲಾಪೋ ನ ನಿರ್ಗಚ್ಛತು, ಕಿನ್ನು ಯೇನ ಶ್ರೋತುರುಪಕಾರೋ ಜಾಯತೇ ತಾದ್ಯಶಃ ಪ್ರಯೋಜನೀಯನಿಷ್ಕಾಯೈ ಫಲದಾಯಕ ಆಲಾಪೋ ಯುಷ್ಮಾಕಂ ಭವತು | 30 ಅಪರಇಯೂಯಂ ಮುಕ್ತಿದಿನಪರ್ಯಂತಮ್ ಈಶ್ವರಸ್ಯ ಯೇನ ಪವಿತ್ರೇಣಾತ್ಮನಾ ಮುದ್ರಯಾಜೈತಾ ಅಭವತ ತಂ ಶೋಕಾನ್ವಿತಂ ಮಾ ಕುರುತ | 31 ಅಪರಂ ಕಟುವಾಕ್ಯಂ ರೋಷಃ ಕೋಷಃ ಕಲಹೋ ನಿನ್ನಾ ಸರ್ವವಿಧದ್ವೇಷಶ್ಚೈತಾನಿ ಯುಷ್ಮಾಕಂ ಮಧ್ಯಾದ್ ದೂರೀಭವನ್ತು | 32 ಯೂಯಂ ಪರಸ್ಪರಂ

ಹಿತ್ತೈಷಿಣಃ ಕೋಮಲಾನಾಕರಣಾಶ್ಚ ಭವತ | ಅಪರಮ್ ಈಶ್ವರಃ ಖ್ರೀಷ್ಣೇನ ಯದ್ಧದ್ ಯುಷ್ಮಾಕಂ ದೋಷಾನ್ ಕ್ಷಮಿತವಾನ್ ತದ್ಧದ್ ಯೂಯಮಪಿ ಪರಸ್ಪರಂ ಕ್ಷಮದ್ಧಂ |

5 ಅತೋ ಯೂಯಂ ಪ್ರಿಯಬಾಲಕಾ ಇವೇಶ್ವರಸ್ವಾನುಕಾರಿಣೋ ಭವತ, 2 ಖ್ರೀಷ್ಣ ಇವ ಪ್ರೇಮಾಚಾರಂ ಕುರುತ ಚ, ಯತಃ ಸೋಽಸ್ಮಾಸು ಪ್ರೇಮ ಕೃತವಾನ್ ಅಸ್ಮಾಕಂ ವಿನಿಮಯೇನ ಚಾತ್ಮನಿವೇದನಂ ಕೃತ್ವಾ ಗ್ರಾಹ್ಯಸುಗನ್ಧಾರ್ಥಕಮ್ ಉಪಹಾರಂ ಬಲಿಇಚ್ಛೇಶ್ವರಾಚ ದತ್ತವಾನ್ | 3 ಕಿನ್ನು ವೇಶ್ಯಾಗಮನಂ ಸರ್ವವಿಧಾಶಾಚಕ್ರಿಯಾ ಲೋಭಶ್ಚೈತೇಷಾಮ್ ಉಚ್ಚಾರಣಮಪಿ ಯುಷ್ಮಾಕಂ ಮದ್ಯೇ ನ ಭವತು, ಏತದೇವ ಪವಿತ್ರಲೋಕಾನಾಮ್ ಉಚಿತಂ | 4 ಅಪರಂ ಕುತ್ರಿತಾಲಾಪಃ ಪ್ರಲಾಪಃ ಶ್ಲೇಷೋಕ್ತಿಶ್ಚ ನ ಭವತು ಯತ ಏತಾನ್ಯನುಚಿತಾನಿ ಕಿನ್ವಿಶ್ವರಸ್ಯ ಧನ್ಯವಾದೋ ಭವತು | 5 ವೇಶ್ಯಾಗಾಮ್ಯಶೌಚಾಚಾರೀ ದೇವಪೂಜಕ ಇವ ಗಣೋ ಲೋಭೀ ಚೈತೇಷಾಂ ಕೋಷಿ ಖ್ರೀಷ್ಣಸ್ಯ ರಾಜ್ಯೇಽರ್ಥತ ಈಶ್ವರಸ್ಯ ರಾಜ್ಯೇ ಕಮಪ್ಯಧಿಕಾರಂ ನ ಪ್ರಾಪ್ಸ್ಯತೀತಿ ಯುಷ್ಮಾಭಿಃ ಸಮ್ಯಕ್ ಜ್ಞಾಯತಾಂ | 6 ಅನರ್ಥಕವಾಕ್ಯೇನ ಕೋಽಪಿ ಯುಷ್ಮಾನ್ ನ ವಚ್ಛಯತು ಯತಸ್ತಾದ್ಗಾಚಾರಹೇತೋರನಾಜ್ಞಾಗ್ರಾಹಿಷು ಲೋಕೇಷ್ವೀಶ್ವರಸ್ಯ ಕೋಪೋ ವತ್ಸೃತೇ | 7 ತಸ್ಮಾದ್ ಯೂಯಂ ತೈಃ ಸಹಭಾಗಿನೋ ನ ಭವತು | 8 ಪೂರ್ವಂ ಯೂಯಮ್ ಅನ್ಯಕಾರಸ್ವರೂಪಾ ಆದ್ಧಂ ಕಿನ್ವಿದಾನೀಂ ಪ್ರಭುನಾ ದೀಪ್ತಿಸ್ವರೂಪಾ ಭವಥ ತಸ್ಮಾದ್ ದೀಪ್ತೇಃ ಸನ್ತಾನಾ ಇವ ಸಮಾಚರತ | 9 ದೀಪ್ತೇ ಯತ್ ಫಲಂ ತತ್ ಸರ್ವವಿಧಹಿತೈಷಿತಾಯಾಂ ಧರ್ಮೈ ಸತ್ಯಾಲಾಪೇ ಚ ಪ್ರಕಾಶತೇ | 10 ಪ್ರಭವೇ ಯದ್ ರೋಚತೇ ತತ್ ಪರೀಕ್ಷದ್ಧಂ | 11 ಯೂಯಂ ತಿಮಿರಸ್ಯ ವಿಫಲಕರ್ಮಣಾಮ್ ಅಂಶಿನೋ ನ ಭೂತ್ವಾ ತೇಷಾಂ ದೋಷಿತ್ವಂ ಪ್ರಕಾಶಯತ | 12 ಯತಸ್ತೇ ಲೋಕಾ ರಹಮಿ ಯದ್ ಯದ್ ಆಚರನ್ನಿ ತದುಚ್ಚಾರಣಮ್ ಅಪಿ ಲಜ್ಜಾಜನಕಂ | 13 ಯತೋ ದೀಪ್ತಾ ಯದ್ ಯತ್ ಪ್ರಕಾಶತೇ ತತ್ ತಯಾ ಚಕಾಸ್ಯತೇ ಯಚ್ಚ ಚಕಾಸ್ತಿ ತದ್ ದೀಪ್ತಿಸ್ವರೂಪಂ ಭವತಿ | 14 ಏತತ್ಕಾರಣಾದ್ ಉಕ್ರಮ್ ಆಸ್ರೇ, "ಹೇ ನಿಧಿತ್ರ ಪ್ರಬುದ್ಯಸ್ಯ ಮೃತೇಭ್ಯಶ್ಚೋಕ್ತಿಂ ಕುರು | ತತ್ಪ್ರತೇ ಸೂರ್ಯವತ್ ಖ್ರೀಷ್ಣಃ ಸ್ವಯಂ ತ್ವಾಂ ದ್ಯೋತಯಿಷ್ಯತಿ | " 15 ಅತಃ ಸಾವಧಾನಾ ಭವತ, ಅಜ್ಞಾನಾ ಇವ ಮಾಚರತ ಕಿನ್ನು ಜ್ಞಾನಿನ ಇವ ಸತರ್ಕಮ್ ಆಚರತ | 16 ಸಮಯಂ ಬಹುಮೂಲ್ಯಂ ಗಣಯದ್ಧಂ ಯತಃ ಕಾಲಾ ಅಭದ್ರಾಃ | 17 ತಸ್ಮಾದ್ ಯೂಯಮ್ ಅಜ್ಞಾನಾ ನ ಭವತ ಕಿನ್ನು ಪ್ರಭೋರಭಿಮತಂ ಕಿಂ ತದವಗತಾ ಭವತ | 18 ಸರ್ವನಾಶಜನಕೇನ ಸುರಾಪಾನೇನ ಮತ್ಸಾ ಮಾ ಭವತ ಕಿನ್ವಾತ್ಮನಾ ಪೂರ್ಯದ್ಧಂ | 19 ಅಪರಂ ಗೀತ್ಯೈ ಗಾಢೈಃ ಪಾರಮಾರ್ಥಿಕಕೀರ್ತನೈಶ್ಚ ಪರಸ್ಪರಮ್ ಅಲಪನ್ನೋ ಮನಸಾ ಸಾರ್ಧಂ ಪ್ರಭುಮ್ ಉದ್ದಿಶ್ಯ ಗಾಯತ ವಾದಯತ ಚ | 20 ಸರ್ವದಾ ಸರ್ವವಿಷಯೇಽಸ್ಮತ್ಪ್ರಭೋ ಯೀಶೋಃ ಖ್ರೀಷ್ಣಸ್ಯ ನಾಮ್ನಾ ತಾತಮ್ ಈಶ್ವರಂ ಧನ್ಯಂ ವದತ | 21 ಯೂಯಮ್ ಈಶ್ವರಾದ್ ಭೀತಾಃ ಸನ್ತ ಅನ್ಯೇಽಪರೇಷಾಂ ವಶೀಭೂತಾ ಭವತ | 22 ಹೇ ಯೋಷಿತಃ, ಯೂಯಂ ಯಥಾ ಪ್ರಭೋಸ್ತಥಾ ಸ್ವಸ್ವಸ್ವಾಮಿನೋ ವಶಜ್ಞತಾ ಭವತ | 23 ಯತಃ ಖ್ರೀಷ್ಣೋ ಯದ್ಧತ್ ಸಮಿತೇ ಮೂರ್ಧ್ನಾ ಶರೀರಸ್ಯ ತ್ವಾತಾ ಚ ಭವತಿ ತದ್ಧತ್ ಸ್ವಾಮೀ ಯೋಷಿತೋ ಮೂರ್ಧ್ನಾ | 24 ಅತಃ ಸಮಿತಿ ಯದ್ಧತ್ ಖ್ರೀಷ್ಣಸ್ಯ ವಶೀಭೂತಾ ತದ್ಧದ್ ಯೋಷಿದ್ಧಿರಪಿ ಸ್ವಸ್ವಸ್ವಾಮಿನೋ ವಶತಾ ಸ್ವೀಕರ್ತವ್ಯಾ | 25 ಅಪರಇಹೇ ಪುರುಷಾಃ, ಯೂಯಂ ಖ್ರೀಷ್ಣ ಇವ ಸ್ವಸ್ವಯೋಷಿತ್ವ ಪ್ರೀಯದ್ಧಂ | 26 ಸ ಖ್ರೀಷ್ಣೋಽಪಿ ಸಮಿತೌ ಪ್ರೀತವಾನ್ ತಸ್ಯಾಃ ಕೃತೇ ಚ ಸ್ವಪ್ರಾಣಾನ್ ತ್ಯಕ್ತವಾನ್ ಯತಃ ಸ ವಾಕ್ಯೇ ಜಲಮಜ್ಜನೇನ ತಾಂ ಪರಿಷ್ಕೃತ್ಯ ಪಾವಯಿತುಮ್ | 27 ಅಪರಂ ತಿಲಕವಲ್ಯಾದಿವಿಹೀನಾಂ ಪವಿತ್ರಾಂ ನಿಷ್ಕಲಜ್ಯಾಶ್ಚ ತಾಂ ಸಮಿತಿಂ ತೇಜಸ್ವಿನೀಂ ಕೃತ್ವಾ ಸ್ವಹಸ್ರೇ ಸಮರ್ಪಯಿತುಃಶ್ಚಾಭಿಲಷಿತವಾನ್ | 28 ತಸ್ಮಾತ್ ಸ್ವತನುವತ್ ಸ್ವಯೋಷಿತಿ ಪ್ರೇಮಕರಣಂ ಪುರುಷಸ್ಯೋಚಿತಂ, ಯೇನ ಸ್ವಯೋಷಿತಿ ಪ್ರೇಮ ಕ್ರಿಯತೇ ತೇನಾತ್ಮಪ್ರೇಮ ಕ್ರಿಯತೇ | 29 ಕೋಽಪಿ ಕದಾಪಿ ನ ಸ್ವಕೀಯಾಂ ತನುಮ್ ಋತೀಯಿತವಾನ್ ಕಿನ್ನು ಸರ್ವೈ ತಾಂ ವಿಭ್ರತಿ ಪುಷ್ಣನ್ನಿ ಚ | ಖ್ರೀಷ್ಣೋಽಪಿ ಸಮಿತಿಂ ಪ್ರತಿ ತದೇವ ಕರೋತಿ, 30 ಯತೋ ವಯಂ ತಸ್ಯ ಶರೀರಸ್ಯಾಜ್ಞಾನಿ ಮಾಂಸಾಸ್ಥಿನಿ ಚ ಭವಾಮಃ | 31 ಏತದರ್ಥಂ ಮಾನವಃ ಸ್ವಮಾತಾಪಿತರೋ ಪರಿತ್ಯಜ್ಯ ಸ್ವಭಾರ್ಯಾಯಾಮ್ ಆಸಂಕ್ಷೃತಿ ತೌ ದ್ವೈ ಜನಾರ್ವೇಕಾಜ್ಞೌ ಭವಿಷ್ಯತಃ | 32 ಏತನ್ನಿಗೂಢವಾಕ್ಯಂ ಗುರುತರಂ ಮಯಾ ಚ ಖ್ರೀಷ್ಣಸಮಿತೀ ಅಧಿ ತದ್ ಉಚ್ಯತೇ | 33 ಅತಃವ ಯುಷ್ಮಾಕಮ್ ಏಕೈಕೋ ಜನ ಆತ್ಮವತ್ ಸ್ವಯೋಷಿತಿ ಪ್ರೀಯತಾಂ ಭಾರ್ಯಾಪಿ ಸ್ವಾಮಿನಂ ಸಮಾದರ್ಶಯತುಂ ಯತತಾಂ |

6 ಹೇ ಬಾಲಕಾಃ, ಯೂಯಂ ಪ್ರಭುಮ್ ಉದ್ದಿಶ್ಯ ಪಿತೋರಾಜ್ಞಾಗ್ರಾಹಿಣೋ ಭವತ ಯತಸ್ತತ್ ನ್ಯಾಯ್ಯಂ | 2 ತ್ವಂ ನಿಜಪಿತರಂ ಮಾತರಇಹ ಸಮ್ಯನ್ಯಸ್ತೇತಿ ಯೋ ವಿಧಿಃ ಸ ಪ್ರತಿಜ್ಞಾಯುಕ್ತಃ ಪ್ರಥಮೋ ವಿಧಿಃ 3 ಫಲತಸ್ತಸ್ಮಾತ್ ತವ ಕಲ್ಯಾಣಂ ದೇಶೇ ಚ ದೀರ್ಘಕಾಲಮ್ ಆಯು ಭವವಿಷ್ಯತೀತಿ | 4 ಅಪರಂ ಹೇ ಪಿತರಃ, ಯೂಯಂ ಸ್ವಬಾಲಕಾನ್ ಮಾ ರೋಷಯತ ಕಿನ್ನು ಪ್ರಭೋ

ವಿನೀತಾದೇಶಾಭ್ಯಾಂ ತಾನ್ ವಿನಯತ | 5 ಹೇ ದಾಸಾಃ, ಯೂಯಂ ಖ್ರೀಷ್ಣಮ್ ಉದ್ವಿಶ್ಯ ಸಭಯಾಃ ಕಮ್ಪಾನ್ವಿತಾಶ್ಚ ಭೂತ್ವಾ
 ಸರಲಾನ್ತಃಕರಣೈರೈಹಿಕಪ್ರಭೂನಾಮ್ ಆಜ್ಞಾಗ್ರಾಹಿಣೋ ಭವತ | 6 ದೃಷ್ಟಿಗೋಚರೀಯಪರಿಚರ್ಯಯಾ ಮಾನುಷೇಭ್ಯೋ
 ರೋಚಿತುಂ ಮಾ ಯತದ್ಧಂ ಕಿನ್ನು ಖ್ರೀಷ್ಣಸ್ಯ ದಾಸಾ ಇವ ನಿವಿಷ್ಣಮನೋಭಿರೀಶ್ವರಸ್ಯೇಚ್ಛಾಂ ಸಾಧಯತ | 7 ಮಾನವಾನ್
 ಅನುದ್ವಿಶ್ಯ ಪ್ರಭುಮೇವೋದ್ವಿಶ್ಯ ಸದ್ಭಾವೇನ ದಾಸ್ಯಕರ್ಮ್ಯ ಕುರುದ್ಧಂ | 8 ದಾಸಮುಕ್ತಯೋ ಯೇನ ಯತ್ ಸತ್ಕರ್ಮ್ಯ ಕ್ರಿಯತೇ
 ತೇನ ತಸ್ಯ ಫಲಂ ಪ್ರಭುತೋ ಲಪ್ಸ್ಯತ ಇತಿ ಜಾನೀತ ಚ | 9 ಅಪರಂ ಹೇ ಪ್ರಭವಃ, ಯುಷ್ಮಾಭಿ ಭರ್ತೃನಂ ವಿಹಾಯ ತಾನ್
 ಪ್ರತಿ ನ್ಯಾಯ್ಯಚರಣಂ ಕ್ರಿಯತಾಂ ಯಶ್ಚ ಕಸ್ಯಾಪಿ ಪಕ್ಷಪಾತಂ ನ ಕರೋತಿ ಯುಷ್ಮಾಕಮಪಿ ತಾದ್ಯಶ ಏಕಃ ಪ್ರಭುಃ ಸ್ವರ್ಗೇ ವಿದ್ಯತ
 ಇತಿ ಜ್ಞಾಯತಾಂ | 10 ಅಧಿಕನ್ನು ಹೇ ಭ್ರಾತರಃ, ಯೂಯಂ ಪ್ರಭುನಾ ತಸ್ಯ ವಿಕ್ರಮಯುಕ್ತಶಕ್ತ್ಯಾ ಚ ಬಲವನ್ನೋ ಭವತ |
 11 ಯೂಯಂ ಯತ್ ಶಯತಾನಶ್ಚಲಾನಿ ನಿವಾರಯಿತುಂ ಶಕ್ಯಥ ತದರ್ಥಮ್ ಈಶ್ವರೀಯಸುಸಜ್ಜಾಂ ಪರಿಧದ್ಧಂ | 12
 ಯತಃ ಕೇವಲಂ ರಕ್ತಮಾಂಸಾಭ್ಯಾಮ್ ಇತಿ ನಹಿ ಕಿನ್ನು ಕರ್ತೃತ್ವಪರಾಕ್ರಮಯುಕ್ತೈಸ್ತಿಸ್ಮಿಮಿರಾಜ್ಯಸ್ಯೇಹಲೋಕಸ್ಯಾಧಿಪತಿಭಿಃ
 ಸ್ವಗೋದ್ಧವೈ ದುರ್ಷ್ಣಾತ್ಮಭಿರೇವ ಸಾರ್ಥಮ್ ಅಸ್ಮಾಭಿ ಯುರ್ದಂ ಕ್ರಿಯತೇ | (aiñ 9165) 13 ಅತೋ ಹೇತೋ ಯೂಯಂ
 ಯಯಾ ಸಂಕುಲೇ ದಿನೇವಸ್ಥಾತುಂ ಸರ್ವಾಣಿ ಪರಾಜಿತ್ಯ ದೃಢಾಃ ಸ್ಥಾತುಞ್ಚ ಶಕ್ಯಥ ತಾಮ್ ಈಶ್ವರೀಯಸುಸಜ್ಜಾಂ ಗೃಹ್ಣೀತ |
 14 ವಸ್ತುತಸ್ಯ ಸತ್ಯತೇನ ಶ್ರುಜ್ಜಲೇನ ಕಟಿಂ ಬದ್ಧ್ವಾ ಪುಣ್ಯೇನ ವರ್ಮಣಾ ವಕ್ಷ ಆಚ್ಛಾದ್ಯ 15 ಶಾನ್ತೇಃ ಸುವಾರ್ತಯಾ
 ಜಾತಮ್ ಉತ್ಸಾಹಂ ಪಾದುಕಾಯುಗಲಂ ಪದೇ ಸಮರ್ಪ್ಯ ತಿಷ್ಠತ | 16 ಯೇನ ಚ ದುಷ್ಟಾತ್ಮನೋಽಗ್ನಿಬಾಣಾನ್ ಸರ್ವಾನ್
 ನಿರ್ವಾಪಯಿತುಂ ಶಕ್ಯಥ ತಾದೃಶಂ ಸರ್ವಾಚ್ಛಾದಕಂ ಫಲಕಂ ವಿಶ್ವಾಸಂ ಧಾರಯತ | 17 ಶಿರಸ್ತಂ ಪರಿತ್ರಾಣಮ್ ಆತ್ಮನಃ
 ಖಚ್ಛೇಶ್ಚೇಶ್ವರಸ್ಯ ವಾಕ್ಯಂ ಧಾರಯತ | 18 ಸರ್ವಸಮಯೇ ಸರ್ವಯಾಚನೇನ ಸರ್ವಪ್ರಾರ್ಥನೇನ ಚಾತ್ಮನಾ ಪ್ರಾರ್ಥನಾಂ
 ಕುರುದ್ಧಂ ತದರ್ಥಂ ದೃಢಾಕಾಜ್ಞಯಾ ಜಾಗ್ರತಃ ಸರ್ವೇಷಾಂ ಪವಿತ್ರಲೋಕಾನಾಂ ಕೃತೇ ಸದಾ ಪ್ರಾರ್ಥನಾಂ ಕುರುದ್ಧಂ | 19
 ಅಹಞ್ಚ ಯಸ್ಯ ಸುಸಂವಾದಸ್ಯ ಶೃಜ್ಞಲಬದ್ಧಃ ಪ್ರಚಾರಕದೂತೋಽಸ್ಮಿ ತಮ್ ಉಪಯುಕ್ತೇನೋತ್ಸಾಹೇನ ಪ್ರಚಾರಯಿತುಂ ಯಥಾ
 ಶಕ್ನುಯಾಂ 20 ತಥಾ ನಿರ್ಭಯೇನ ಸ್ವರೇಣೋತ್ಸಾಹೇನ ಚ ಸುಸಂವಾದಸ್ಯ ನಿಗೂಢವಾಕ್ಯಪ್ರಚಾರಾಯ ವಕ್ಯತಾ ಯತ್ ಮಹ್ಯಂ
 ದೀಯತೇ ತದರ್ಥಂ ಮಮಾಪಿ ಕೃತೇ ಪ್ರಾರ್ಥನಾಂ ಕುರುದ್ಧಂ | 21 ಅಪರಂ ಮಮ ಯಾವಸ್ಯಾಸ್ತಿ ಯಚ್ಚ ಮಯಾ ಕ್ರಿಯತೇ
 ತತ್ ಸರ್ವಂ ಯದ್ ಯುಷ್ಮಾಭಿ ಜ್ಞಾಯತೇ ತದರ್ಥಂ ಪ್ರಭುನಾ ಪ್ರಿಯಭ್ರಾತಾ ವಿಶ್ವಾಸ್ಯಃ ಪರಿಚಾರಕಶ್ಚ ತುಖಿಕೋ ಯುಷ್ಮಾನ್
 ತತ್ ಜ್ಞಾಪಯಿಷ್ಯತಿ | 22 ಯೂಯಂ ಯದ್ ಅವಸ್ಥಾಕಮ್ ಅವಸ್ಥಾಂ ಜಾನೀಥ ಯುಷ್ಮಾಕಂ ಮನಾಂಸಿ ಚ ಯತ್ ಸಾನ್ಧ್ಯಾನಾಂ
 ಲಭನ್ತೇ ತದರ್ಥಮೇವಾಹಂ ಯುಷ್ಮಾಕಂ ಸನ್ನಿಧಿಂ ತಂ ಪ್ರೇಷಿತವಾನ್ | 23 ಅಪರಮ್ ಈಶ್ವರಃ ಪ್ರಭು ಯೇಶುಖ್ರೀಷ್ಣಶ್ಚ
 ಸರ್ವೇಭ್ಯೋ ಭ್ರಾತೃಭ್ಯಃ ಶಾನ್ತಿಂ ವಿಶ್ವಾಸಸಹಿತಂ ಪ್ರೇಮ ಚ ದೇಯಾತ್ | 24 ಯೇ ಕೇಚಿತ್ ಪ್ರಭೌ ಯೇಶುಖ್ರೀಷ್ಣೇಽಕ್ಷಯಂ
 ಪ್ರೇಮ ಕುರ್ವನ್ತಿ ತಾನ್ ಪ್ರತಿ ಪ್ರಸಾದೋ ಭೂಯಾತ್ | ತಥಾಸ್ತು |

ಫಿಲಿಪಿನಃ

1 ಪೌಲತೀಮಧಿನಾಮಾನೌ ಯೀಶುಖ್ರಿಷ್ಟಸ್ಯ ದಾಸೌ ಫಿಲಿಪಿನಗರಸ್ಥಾನೌ ಖ್ರಿಷ್ಟಯೀಶೋಃ ಸರ್ವ್ವಾನ್ ಪವಿತ್ರಲೋಕಾನ್ ಸಮಿತೀರದ್ಧಕ್ಷಿಣ್ ಪರಿಚಾರಕಾಂಶ್ಚ ಪ್ರತಿ ಪತ್ರಂ ಲಿಖತಃ | 2 ಅಸ್ಮಾಕಂ ತಾತ ಈಶ್ವರಃ ಪ್ರಭು ಯೀಶುಖ್ರಿಷ್ಟಶ್ಚ ಯುಷ್ಮಭ್ಯಂ ಪ್ರಸಾದಸ್ಯ ಶಾನ್ತೇಶ್ಚ ಭೋಗಂ ದೇಯಾಸ್ತಾಂ | 3 ಅಹಂ ನಿರನ್ತರಂ ನಿಜಸರ್ವಪ್ರಾರ್ಥನಾಸು ಯುಷ್ಮಾಕಂ ಸರ್ವೇಷಾಂ ಕೃತೇ ಸಾನಂದಂ ಪ್ರಾರ್ಥನಾಂ ಕುರ್ವನ್ 4 ಯತಿ ವಾರಾನ್ ಯುಷ್ಮಾಕಂ ಸ್ಮರಾಮಿ ತತಿ ವಾರಾನ್ ಆ ಪ್ರಥಮಾದ್ ಅದ್ಯ ಯಾವದ್ 5 ಯುಷ್ಮಾಕಂ ಸುಸಂವಾದಭಾಗಿತ್ವಕಾರಣಾದ್ ಈಶ್ವರಂ ಧನ್ಯಂ ವದಾಮಿ | 6 ಯುಷ್ಮನ್ನದ್ಯೇ ಯೇನೋತ್ರಮಂ ಕರ್ಮ್ ಕರ್ತುಮ್ ಆರಬ್ಧಿ ತೇನೈವ ಯೀಶುಖ್ರಿಷ್ಟಸ್ಯ ದಿನಂ ಯಾವತ್ ತತ್ ಸಾಧಯಿಷ್ಯತ ಇತ್ಯಸ್ಮಿನ್ ದೃಢವಿಶ್ವಾಸೋ ಮಮಾಸೇ | 7 ಯುಷ್ಮಾನ್ ಸರ್ವಾನ್ ಅಧಿ ಮಮ ತಾದ್ಯಶೋ ಭಾವೋ ಯಥಾರ್ಥೋ ಯತೋಽಹಂ ಕಾರಾವಸ್ಥಾಯಾಂ ಪ್ರತ್ಯುತ್ತರಕರಣೇ ಸುಸಂವಾದಸ್ಯ ಪ್ರಾಮಾಣ್ಯಕರಣೇ ಚ ಯುಷ್ಮಾನ್ ಸರ್ವಾನ್ ಮಯಾ ಸಾರ್ಥಮ್ ಏಕಾನುಗ್ರಹಸ್ಯ ಭಾಗಿನೋ ಮತ್ಪ್ರಾಪ್ತವ್ಯದಯೇ ಧಾರಯಾಮಿ | 8 ಅಪರಮ್ ಅಹಂ ಖ್ರಿಷ್ಟಯೀಶೋಃ ಸ್ನೇಹವತ್ ಸ್ನೇಹೇನ ಯುಷ್ಮಾನ್ ಕೀದೃಶಂ ಕಾಚ್ಛಾಮಿ ತದಧೀಶ್ವರೋ ಮಮ ಸಾಕ್ಷೀ ವಿದ್ಯತೇ | 9 ಮಯಾ ಯತ್ ಪ್ರಾರ್ಥ್ಯತೇ ತದ್ ಇದಂ ಯುಷ್ಮಾಕಂ ಪ್ರೇಮ ನಿತ್ಯಂ ವೃದ್ಧಿಂ ಗತ್ವಾ 10 ಜ್ಞಾನಸ್ಯ ವಿಶಿಷ್ಟಾನಾಂ ಪರೀಕ್ಷಿಕಾಯಾಶ್ಚ ಸರ್ವವಿದಿಬುದ್ಧೇ ಬಾರ್ಹುಲ್ಯಂ ಫಲತು, 11 ಖ್ರಿಷ್ಟಸ್ಯ ದಿನಂ ಯಾವದ್ ಯುಷ್ಮಾಕಂ ಸಾರಲ್ಯಂ ನಿರ್ವಿಘ್ನತ್ವಶ್ಚ ಭವತು, ಈಶ್ವರಸ್ಯ ಗೌರವಾಯ ಪ್ರಶಂಸಾಯೈ ಚ ಯೀಶುನಾ ಖ್ರಿಷ್ಟೇನ ಪುಣ್ಯಫಲಾನಾಂ ಪೂರ್ಣತಾ ಯುಷ್ಮಭ್ಯಂ ದೀಯತಾಮ್ ಇತಿ | 12 ಹೇ ಭ್ರಾತರಃ, ಮಾಂ ಪ್ರತಿ ಯದ್ ಯದ್ ಘಟಿತಂ ತೇನ ಸುಸಂವಾದಪ್ರಚಾರಸ್ಯ ಬಾಧಾ ನಹಿ ಕಿನ್ತು ವೃದ್ಧಿರೇವ ಜಾತಾ ತದ್ ಯುಷ್ಮಾನ್ ಜ್ಞಾಪಯಿತುಂ ಕಾಮಯೇಽಹಂ | 13 ಅಪರಮ್ ಅಹಂ ಖ್ರಿಷ್ಟಸ್ಯ ಕೃತೇ ಬದ್ಧೋಽಸ್ಮೀತಿ ರಾಜಪುರ್ಯ್ಯಮ್ ಅನ್ಯಸ್ಥಾನೇಷು ಚ ಸರ್ವೇಷಾಂ ನಿಕಟೇ ಸುಸ್ಪಷ್ಟಮ್ ಅಭವತ್, 14 ಪ್ರಭುಸಮ್ಪನ್ನಿಯಾ ಅನೇಕೇ ಭ್ರಾತರಶ್ಚ ಮಮ ಬನ್ಧನಾದ್ ಆಶ್ಚಾಸಂ ಪ್ರಾಪ್ಯ ವರ್ಧಮಾನೇನೋತ್ಸಾಹೇನ ನಿಃಕ್ಷೋಭಂ ಕಥಾಂ ಪ್ರಚಾರಯನ್ತಿ | 15 ಕೇಚಿದ್ ದೈಷಾದ್ ವಿರೋಧಾಚ್ಛಾಪರೇ ಕೇಚಿಚ್ಚ ಸದ್ಭಾವಾತ್ ಖ್ರಿಷ್ಟಂ ಘೋಷಯನ್ತಿ; 16 ಯೇ ವಿರೋಧಾತ್ ಖ್ರಿಷ್ಟಂ ಘೋಷಯನ್ತಿ ತೇ ಪವಿತ್ರಭಾವಾತ್ ತನ್ಯ ಕುರ್ವನ್ತೋ ಮಮ ಬನ್ಧನಾನಿ ಬಹುತರಕ್ರೋಶದಾಯಿನೀ ಕರ್ತುಮ್ ಇಚ್ಛನ್ತಿ | 17 ಯೇ ಚ ಪ್ರೇಮ್ಯಾ ಘೋಷಯನ್ತಿ ತೇ ಸುಸಂವಾದಸ್ಯ ಪ್ರಾಮಾಣ್ಯಕರಣೇಽಹಂ ನಿಯುಕ್ತೋಽಸ್ಮೀತಿ ಜ್ಞಾತ್ವಾ ತತ್ ಕುರ್ವನ್ತಿ | 18 ಕಿಂ ಬಹುನಾ? ಕಾಪಟ್ಯಾತ್ ಸರಲಭಾವಾದ್ ವಾ ಭವೇತ್, ಯೇನ ಕೇನಚಿತ್ ಪ್ರಕಾರೇಣ ಖ್ರಿಷ್ಟಸ್ಯ ಘೋಷಣಾ ಭವತೀತ್ಯಸ್ಮಿನ್ ಅಹಮ್ ಆನನ್ಯಾಮ್ಯಾನನ್ತಿಷ್ಯಾಮಿ ಚ | 19 ಯುಷ್ಮಾಕಂ ಪ್ರಾರ್ಥನಯಾ ಯೀಶುಖ್ರಿಷ್ಟಸ್ಯಾತ್ಮನಶ್ಚೋಪಕಾರೇಣ ತತ್ ಮನ್ನಿಸ್ತಾರಜನಕಂ ಭವಿಷ್ಯತೀತಿ ಜಾನಾಮಿ | 20 ತತ್ರ ಚ ಮಮಾಕಾಚ್ಛಾ ಪ್ರತ್ಯಾಶಾ ಚ ಸಿದ್ಧಿಂ ಗಮಿಷ್ಯತಿ ಫಲತೋಽಹಂ ಕೇನಾಪಿ ಪ್ರಕಾರೇಣ ನ ಲಜ್ಜಿಷ್ಯೇ ಕಿನ್ತು ಗತೇ ಸರ್ವ್ವಸ್ಮಿನ್ ಕಾಲೇ ಯದ್ವತ್ ತದ್ವದ್ ಇದಾನೀಮಪಿ ಸಮುದ್ದೋಷತಾಹದ್ವಾರಾ ಮಮ ಶರೀರೇಣ ಖ್ರಿಷ್ಟಸ್ಯ ಮಹಿಮಾ ಜೀವನೇ ಮರಣೇ ವಾ ಪ್ರಕಾಶಿಷ್ಯತೇ | 21 ಯತೋ ಮಮ ಜೀವನಂ ಖ್ರಿಷ್ಟಾಯ ಮರಣಶ್ಚ ಲಾಭಾಯ | 22 ಕಿನ್ತು ಯದಿ ಶರೀರೇ ಮಯಾ ಜೀವಿತವ್ಯಂ ತರ್ಹಿ ತತ್ ಕರ್ಮ್ಫಲಂ ಫಲಿಷ್ಯತಿ ತಸ್ಮಾತ್ ಕಿಂ ವರಿತವ್ಯಂ ತನ್ಯಯಾ ನ ಜ್ಞಾಯತೇ | 23 ದ್ವಾಭ್ಯಾಮ್ ಅಹಂ ಸಮ್ಪ್ರೀಡ್ಯೇ, ದೇಹವಾಸತ್ಯಜನಾಯ ಖ್ರಿಷ್ಟೇನ ಸಹವಾಸಾಯ ಚ ಮಮಾಭಿಲಾಷೋ ಭವತಿ ಯತಸ್ತತ್ ಸಮ್ಪ್ರೀತಮಂ | 24 ಕಿನ್ತು ದೇಹೇ ಮಮಾವಸ್ಥಿತ್ಯಾ ಯುಷ್ಮಾಕಮ್ ಅಧಿಕಪ್ರಯೋಜನಂ | 25 ಅಹಮ್ ಅವಸ್ಥಾಸ್ಯೇ ಯುಷ್ಮಾಭಿಃ ಸಮ್ಪ್ರೀತಃ ಸಾರ್ಥಮ್ ಅವಸ್ಥಿತಿಂ ಕರಿಷ್ಯೇ ಚ ತಯಾ ಚ ವಿಶ್ವಾಸೇ ಯುಷ್ಮಾಕಂ ವೃದ್ಧಾನನ್ವಿ ಜನ್ವಿಷ್ಯತೇ ತದಹಂ ನಿಶ್ಚಿತಂ ಜಾನಾಮಿ | 26 ತೇನ ಚ ಮತ್ತೋಽರ್ಥತೋ ಯುಷ್ಮತ್ಸಮೀಪೇ ಮಮ ಪುನರುಪಸ್ಥಿತತ್ವಾತ್ ಯೂಯಂ ಖ್ರಿಷ್ಟೇನ ಯೀಶುನಾ ಬಹುತರಮ್ ಆಹ್ಲಾದಂ ಲಪ್ಸ್ಯದ್ಯೇ | 27 ಯೂಯಂ ಸಾವಧಾನಾ ಭೂತ್ವಾ ಖ್ರಿಷ್ಟಸ್ಯ ಸುಸಂವಾದಸ್ಯೋಪಯುಕ್ತಮ್ ಆಚಾರಂ ಕುರುದ್ಧಂ ಯತೋಽಹಂ ಯುಷ್ಮಾನ್ ಉಪಾಗತ್ಯ ಸಾಕ್ಷಾತ್ ಕುರ್ವನ್ ಕಿಂ ವಾ ದೂರೇ ತಿಷ್ಠನ್ ಯುಷ್ಮಾಕಂ ಯಾಂ ವಾರ್ತಾಂ ಶೋತುಮ್ ಇಚ್ಛಾಮಿ ಸೇಯಂ ಯೂಯಮ್ ಏಕಾತ್ಮಾನಸ್ಥಿಷ್ಯಥ, ಏಕಮನಸಾ ಸುಸಂವಾದಸಮ್ಪನ್ನಿಯವಿಶ್ವಾಸಸ್ಯ ಪಕ್ಷೇ ಯತದ್ಯೇ, ವಿಪಕ್ಷೈಶ್ಚ ಕೇನಾಪಿ ಪ್ರಕಾರೇಣ ನ ವ್ಯಾಕುಲೀಕ್ರಿಯದ್ವ ಇತಿ | 28 ತತ್ ತೇಷಾಂ ವಿನಾಶಸ್ಯ ಲಕ್ಷಣಂ ಯುಷ್ಮಾಕಇಚ್ಛೇಶ್ವರದತ್ತಂ ಪರಿತ್ರಾಣಸ್ಯ ಲಕ್ಷಣಂ ಭವಿಷ್ಯತಿ | 29 ಯತೋ ಯೇನ ಯುಷ್ಮಾಭಿಃ ಖ್ರಿಷ್ಟೇ ಕೇವಲವಿಶ್ವಾಸಃ ಕ್ರಿಯತೇ ತನ್ನಹಿ ಕಿನ್ತು ತಸ್ಯ ಕೃತೇ ಕ್ಲೇಶೋಽಪಿ ಸಹ್ಯತೇ ತಾದ್ಯಶೋ ವರಃ ಖ್ರಿಷ್ಟಸ್ಯಾನುರೋಧಾದ್

ಯುಷ್ಮಾಭಿಃ ಪ್ರಾಪಿ, 30 ತಸ್ಮಾತ್ ಮಮ ಯಾದೃಶಂ ಯುದ್ಧಂ ಯುಷ್ಮಾಭಿರದರ್ಶಿ ಸಾಮ್ಪ್ರತಂ ಶ್ರೂಯತೇ ಚ ತಾದೃಶಂ ಯುದ್ಧಂ ಯುಷ್ಮಾಕಮ್ ಅಪಿ ಭವತಿ |

2 ಖೀಷ್ಣಾದ್ ಯದಿ ಕಿಮಪಿ ಸಾನ್ವನಂ ಕಚ್ಚಿತ್ ಪ್ರೇಮಜಾತೋ ಹರ್ಷಃ ಕಿಚ್ಛಿದ್ ಆತನಃ ಸಮಭಾಗಿತ್ವಂ ಕಾಚಿದ್ ಅನುಕಮ್ನಾ ಕೃಪಾ ವಾ ಜಾಯತೇ ತರ್ಹಿ ಯೂಯಂ ಮಮಾಹ್ಲಾದಂ ಪೂರಯನ್ತ್ವ 2 ಏಕಭಾವಾ ಏಕಪ್ರೇಮಾಣ ಏಕಮನಸ ಏಕಚೇಷ್ಟಾಶ್ಚ ಭವತ | 3 ವಿರೋಧಾದ್ ದರ್ಪಾದ್ ವಾ ಕಿಮಪಿ ಮಾ ಕುರುತ ಕಿನ್ತು ನಮ್ರತಯಾ ಸ್ವೇಭ್ಯೋಽಪರಾನ್ ವಿಶಿಷ್ಣಾನ್ ಮನ್ಯದ್ಧಂ | 4 ಕೇವಲಮ್ ಆತ್ಮಹಿತಾಯ ನ ಚೇಷ್ಟಮಾನಾಃ ಪರಹಿತಾಯಾಪಿ ಚೇಷ್ಟದ್ಧಂ | 5 ಖೀಷ್ಣಸ್ಯ ಯೀಶೋ ಯಾದೃಶಃ ಸ್ವಭಾವೋ ಯುಷ್ಮಾಕಮ್ ಅಪಿ ತಾದೃಶೋ ಭವತು | 6 ಸ ಈಶ್ವರರೂಪೀ ಸನ್ ಸ್ವಕೀಯಾಮ್ ಈಶ್ವರತುಲ್ಯತಾಂ ಶ್ಲಾಘಾಸ್ವದಂ ನಾಮನ್ಯತ, 7 ಕಿನ್ತು ಸ್ವಂ ಶೂನ್ಯಂ ಕೃತ್ವಾ ದಾಸರೂಪೀ ಬಭೂವ ನರಾಕೃತಿಂ ಲೇಭೇ ಚ | 8 ಇತ್ಯಂ ನರಮೂರ್ತಿಮ್ ಅಶ್ರುತ್ಯ ನಮ್ರತಾಂ ಸ್ವೀಕೃತ್ಯ ಮೃತ್ಯೋರರ್ಥತಃ ಕೃಶೀಯಮೃತ್ಯೋರೇವ ಭೋಗಾಯಾಜ್ಞಾಗ್ರಾಹೀ ಬಭೂವ | 9 ತತ್ಕಾರಣಾದ್ ಈಶ್ವರೋಽಪಿ ತಂ ಸವ್ಯೋನ್ಯತಂ ಚಕಾರ ಯಚ್ಚ ನಾಮ ಸರ್ವೇಷಾಂ ನಾಮ್ನಾಂ ಶ್ರೇಷ್ಠಂ ತದೇವ ತಸ್ಮೈ ದದೌ, 10 ತತಸ್ತಸ್ಮೈ ಯೀಶುನಾಮ್ನೇ ಸ್ವರ್ಗಮರ್ತ್ಯಪಾತಾಲಸಿತ್ಥೈಃ ಸರ್ವೈಃ ಜಾನ್ಮನುಪಾತಃ ಕರ್ತವ್ಯಃ, 11 ತಾತಸ್ತೇಶ್ವರಸ್ಯ ಮಹಿಮ್ನೇ ಚ ಯೀಶುಖೀಷ್ಣಃ ಪ್ರಭುರಿತಿ ಚಿಹ್ನಾಭಿಃ ಸ್ವೀಕರ್ತವ್ಯಂ | 12 ಅತೋ ಹೇ ಪ್ರಿಯತಮಾಃ, ಯುಷ್ಮಾಭಿ ಯದೃಶತ್ ಸರ್ವದಾ ಕ್ರಿಯತೇ ತದ್ವತ್ ಕೇವಲೇ ಮಮೋಪಸ್ಥಿತಿಕಾಲೇ ತನ್ನಹಿ ಕಿನ್ವಿದಾನೀಮ್ ಅನುಪಸ್ಥಿತೇಽಪಿ ಮಯಿ ಬಹುತರಯತ್ನೇನಾಜ್ಞಾಂ ಗೃಹೀತ್ವಾ ಭಯಕಮ್ನಾಭ್ಯಾಂ ಸ್ವಸ್ಥಪರಿತ್ರಾಣಂ ಸಾದ್ಯತಾಂ | 13 ಯತ ಈಶ್ವರ ಏವ ಸ್ವಕೀಯಾನರೋಧಾದ್ ಯುಷ್ಮನ್ಯದ್ಧೇ ಮನಸ್ಸಾಮನಾಂ ಕರ್ಮ್ನಸಿದ್ಧಿಞ್ಚ ವಿದಧಾತಿ | 14 ಯೂಯಂ ಕಲಹವಿವಾದವಿಙ್ಗಜತಮ್ ಆಚಾರಂ ಕುರ್ವನ್ಮೋಽನಿನ್ಯನೀಯಾ ಅಕುಟಿಲಾ 15 ಈಶ್ವರಸ್ಯ ನಿಷ್ಕಲಜಾಶ್ಚ ಸನ್ತಾನಾಇವ ವಕ್ರಭಾವಾನಾಂ ಕುಟಿಲಾಚಾರಿಣಾಞ್ಚ ಲೋಕಾನಾಂ ಮಧ್ಯೇ ತಿಷ್ಠತ, 16 ಯತಸ್ತೇಷಾಂ ಮಧ್ಯೇ ಯೂಯಂ ಜೀವನವಾಕ್ಯಂ ಧಾರಯನ್ಮೋ ಜಗತೋ ದೀಪಕಾ ಇವ ದೀಪ್ಯದ್ಧೇ | ಯುಷ್ಮಾಭಿಸ್ತಥಾ ಕೃತೇ ಮಮ ಯತ್ನಃ ಪರಿಶ್ರಮೋ ವಾ ನ ನಿಷ್ಫಲೋ ಜಾತ ಇತ್ಯಹಂ ಖೀಷ್ಣಸ್ಯ ದಿನೇ ಶ್ಲಾಘಾಂ ಕರ್ತುಂ ಶಕ್ತಾಽಮಿ | 17 ಯುಷ್ಮಾಕಂ ವಿಶ್ವಾಸಾರ್ಥಕಾಯ ಬಲಿದಾನಾಯ ಸೇವನಾಯ ಚ ಯದೃಶ್ಯಹಂ ನಿವೇದಿತವ್ಯೋ ಭವೇಯಂ ತಥಾಪಿ ತೇನಾನನ್ಯಾಮಿ ಸರ್ವೇಷಾಂ ಯುಷ್ಮಾಕಮ್ ಅನನ್ಯಸ್ಯಾಂತೀ ಭವಾಮಿ ಚ | 18 ತದ್ವದ್ ಯೂಯಮಪ್ಯಾನನ್ಯತ ಮದೀಯಾನನ್ಯಸ್ಯಾಂತಿನೋ ಭವತ ಚ | 19 ಯುಷ್ಮಾಕಮ್ ಅವಸ್ಥಾಮ್ ಅವಗತ್ಯಾಹಮಪಿ ಯತ್ ಸಾನ್ವನಾಂ ಪ್ರಾಪ್ನುಯಾಂ ತದರ್ಥಂ ತೀಮಥಿಯಂ ತ್ವರಯಾ ಯುಷ್ಮತ್ಸಮೇಪಂ ಪ್ರೇಷಯಿಷ್ಯಾಮೀತಿ ಪ್ರಭೌ ಪ್ರತ್ಯಾಶಾಂ ಕುರ್ವೇ | 20 ಯಃ ಸತ್ಕರೂಪೇಣ ಯುಷ್ಮಾಕಂ ಹಿತಂ ಚಿನ್ತಯತಿ ತಾದೃಶ ಏಕಭಾವಸ್ತಸ್ಮಾದನ್ಯಃ ಕೋಽಪಿ ಮಮ ಸನ್ನಿಧೌ ನಾಸ್ತಿ | 21 ಯತೋಽಪರೇ ಸರ್ವೇ ಯೀಶೋಃ ಖೀಷ್ಣಸ್ಯ ವಿಷಯಾನ್ ನ ಚಿನ್ತಯನ್ತ್ವ ಆತ್ಮವಿಷಯಾನ್ ಚಿನ್ತಯನ್ತಿ | 22 ಕಿನ್ತು ತಸ್ಯ ಪರೀಕ್ಷಿತತ್ವಂ ಯುಷ್ಮಾಭಿ ಜ್ಞಾಯತೇ ಯತಃ ಪುತ್ರೋ ಯಾದೃಶ್ ಪಿತುಃ ಸಹಕಾರೀ ಭವತಿ ತಥೈವ ಸುಸಂವಾದಸ್ಯ ಪರಿಚರ್ಯಾರ್ಯಾಂ ಸ ಮಮ ಸಹಕಾರೀ ಜಾತಃ | 23 ಅತಏವ ಮಮ ಭಾವಿದಶಾಂ ಜ್ಞಾತ್ವಾ ತತ್ಕ್ಷಣಾತ್ ತಮೇವ ಪ್ರೇಷಯಿತುಂ ಪ್ರತ್ಯಾಶಾಂ ಕುರ್ವೇ | 24 ಸ್ವಯಮ್ ಅಹಮಪಿ ತೂರ್ಣಂ ಯುಷ್ಮತ್ಸಮೇಪಂ ಗಮಿಷ್ಯಾಮೀತ್ಯಾಶಾಂ ಪ್ರಭುನಾ ಕುರ್ವೇ | 25 ಅಪರಂ ಯ ಇಷಾಪ್ರದೀತೋ ಮಮ ಭ್ರಾತಾ ಕರ್ಮ್ಯಯದ್ಧಾಭ್ಯಾಂ ಮಮ ಸಹಾಯಶ್ಚ ಯುಷ್ಮಾಕಂ ದೂತೋ ಮದೀಯೋಪಕಾರಾಯ ಪ್ರತಿನಿಧಿಶ್ಚಾಸ್ತಿ ಯುಷ್ಮತ್ಸಮೀಪೇ ತಸ್ಯ ಪ್ರೇಷಣಮ್ ಆವಶ್ಯಕಮ್ ಅಮನ್ಯೇ | 26 ಯತಃ ಸ ಯುಷ್ಮಾನ್ ಸರ್ವಾಞ್ ಅಕಾಚ್ಛತ ಯುಷ್ಮಾಭಿಸ್ತಸ್ಯ ರೋಗಸ್ಯ ವಾರ್ತಾಶಾವೀತಿ ಬುದ್ಧ್ವಾ ಪರ್ಯುಶೋಚಚ್ಚ | 27 ಸ ಪೀಡಯಾ ಮೃತಕಲ್ಮೋಽಭವದಿತಿ ಸತ್ಯಂ ಕಿನ್ವಿದ್ಶ್ವೇಶ್ವರಸ್ಯಂ ದಯಿತವಾನ್ ಮಮ ಚ ದುಃಖಾತ್ ಪರಂ ಪುನರ್ದುಃಖಂ ಯನ್ತು ಭವೇತ್ ತದರ್ಥಂ ಕೇವಲಂ ತಂ ನ ದಯಿತ್ವಾ ಮಾಮಪಿ ದಯಿತವಾನ್ | 28 ಅತಏವ ಯೂಯಂ ತಂ ವಿಲೋಕ್ಯ ಯತ್ ಪುನರಾನನ್ದೇತ ಮಮಾಪಿ ದುಃಖಸ್ಯ ಹ್ಯಾಸೋ ಯದ್ ಭವೇತ್ ತದರ್ಥಮ್ ಅಹಂ ತ್ವರಯಾ ತಮ್ ಅಪ್ರೇಷಯಂ | 29 ಅತೋ ಯೂಯಂ ಪ್ರಭೋಃ ಕೃತೇ ಸಮೂರ್ಣೇನಾನನ್ದೇನ ತಂ ಗೃಹ್ಣೀತ ತಾದೃಶಾನ್ ಲೋಕಾಂಶ್ಚಾದರಣೀಯಾನ್ ಮನ್ಯದ್ಧಂ | 30 ಯತೋ ಮಮ ಸೇವನೇ ಯುಷ್ಮಾಕಂ ತುಟಿಂ ಪೂರಯಿತುಂ ಸ ಪ್ರಾಣಾನ್ ಪಣೀಕೃತ್ಯ ಖೀಷ್ಣಸ್ಯ ಕಾರ್ಯಾರ್ಥಂ ಮೃತಪ್ರಾಯೇಽಭವತ್ |

3 ಹೇ ಭ್ರಾತರಃ, ಶೇಷೇ ವದಾಮಿ ಯೂಯಂ ಪ್ರಭಾವಾನನ್ದತ | ಪುನಃ ಪುನರೇಕಸ್ಯ ವಚೋ ಲೇಖನಂ ಮಮ ಕ್ಲೇಶದಂ ನಹಿ ಯುಷ್ಮದರ್ಥಞ್ಚ ಭ್ರಮನಾಶಕಂ ಭವತಿ | 2 ಯೂಯಂ ಕುಕ್ಕುರೇಭ್ಯಃ ಸಾವಧಾನಾ ಭವತ ದುಷ್ಕರ್ಮಕಾರಿಭ್ಯಃ

ಸಾವಧಾನಾ ಭವತ ಛಿನ್ನಮೂಲೇಭ್ಯೋ ಲೋಕೇಭ್ಯಶ್ಚ ಸಾವಧಾನಾ ಭವತ | 3 ವಯಮೇವ ಛಿನ್ನತ್ವಚೋ ಲೋಕಾ ಯತೋ ವಯಮ್ ಆತ್ಮನೇಶ್ವರಂ ಸೇವಾಮಹೇ ಖ್ರೀಷ್ಣೇನ ಯೀಶುನಾ ಶ್ಲಾಘಾಮಹೇ ಶರೀರೇಣ ಚ ಪ್ರಗಲ್ಬತಾಂ ನ ಕುರ್ವಾಮಹೇ | 4 ಕಿನ್ನು ಶರೀರೇ ಮಮ ಪ್ರಗಲ್ಬತಾಯಾಃ ಕಾರಣಂ ವಿದ್ಯತೇ, ಕಶ್ಚಿದ್ ಯದಿ ಶರೀರೇಣ ಪ್ರಗಲ್ಬತಾಂ ಚಿಕೀರ್ಷತಿ ತರ್ಹಿ ತಸ್ಮಾತ್ ಅಪಿ ಮಮ ಪ್ರಗಲ್ಬತಾಯಾ ಗುರುತರಂ ಕಾರಣಂ ವಿದ್ಯತೇ | 5 ಯತೋಽಹಮ್ ಅಷ್ಟಮದಿವಸೇ ತ್ವಕ್ಷೇದಪ್ರಾಪ್ತ ಇಸ್ರಾಯೇಲ್ವಂಶೀಯೋ ಬಿನ್ಯಾಮೀನಗೋಷ್ಠೀಯ ಇಬ್ರಿಕುಲಜಾತ ಇಬ್ರಿಯೋ ವ್ಯವಸ್ಥಾಚರಣೇ ಫಿರೂಶೀ 6 ಧರ್ಮೋತ್ಸಾಹಕಾರಣಾತ್ ಸಮಿತೇರುಪದ್ರವಕಾರೀ ವ್ಯವಸ್ಥಾತೋ ಲಭ್ಯೇ ಪುಣ್ಯೇ ಚಾನಿನ್ನನೀಯಃ | 7 ಕಿನ್ನು ಮಮ ಯದ್ಯತ್ ಲಭ್ಯಮ್ ಆಸೀತ್ ತತ್ ಸರ್ವಮ್ ಅಹಂ ಖ್ರೀಷ್ಣಸ್ಯಾನುರೋಧಾತ್ ಕ್ಷತಿಮ್ ಅಮನ್ಯೇ | 8 ಕಿನ್ಯಾದುನಾಪ್ಯಹಂ ಮತ್ಸುಭೋಃ ಖ್ರೀಷ್ಣಸ್ಯ ಯೀಶೋ ಜ್ಞಾನಸ್ಯೋತ್ಕೃಷ್ಟತಾಂ ಬುದ್ಧ್ಯಾ ತತ್ ಸರ್ವಂ ಕ್ಷತಿಂ ಮನ್ಯೇ | 9 ಯತೋ ಹೇತೋರಹಂ ಯತ್ ಖ್ರೀಷ್ಣಂ ಲಭೇಯ ವ್ಯವಸ್ಥಾತೋ ಜಾತಂ ಸ್ವಕೀಯಪುಣ್ಯಜ್ಞ ನ ಧಾರಯನ್ ಕಿನ್ನು ಖ್ರೀಷ್ಣೇ ವಿಶ್ವಸನಾತ್ ಲಭ್ಯಂ ಯತ್ ಪುಣ್ಯಮ್ ಈಶ್ವರೇಣ ವಿಶ್ವಾಸಂ ದೃಷ್ಟ್ವಾ ದೀಯತೇ ತದೇವ ಧಾರಯನ್ ಯತ್ ಖ್ರೀಷ್ಣೇ ವಿದ್ಯೇಯ ತದರ್ಥಂ ತಸ್ಯಾನುರೋಧಾತ್ ಸರ್ವೇಷಾಂ ಕ್ಷತಿಂ ಸ್ವೀಕೃತ್ಯ ತಾನಿ ಸರ್ವಾಣ್ಯವಕರಾನಿವ ಮನ್ಯೇ | 10 ಯತೋ ಹೇತೋರಹಂ ಖ್ರೀಷ್ಣಂ ತಸ್ಯ ಪುನರುತ್ತಿತೇ ಗುಣಂ ತಸ್ಯ ದುಃಖಾನಾಂ ಭಾಗಿತ್ವಜ್ಞ ಜ್ಞಾತ್ವಾ ತಸ್ಯ ಮೃತ್ಯೋರಾಕೃತಿಜ್ಞ ಗೃಹೀತ್ವಾ 11 ಯೇನ ಕೇನಚಿತ್ ಪ್ರಕಾರೇಣ ಮೃತಾನಾಂ ಪುನರುತ್ತಿತಂ ಪ್ರಾಪ್ತಂ ಯತೇ | 12 ಮಯಾ ತತ್ ಸರ್ವಮ್ ಅಧುನಾ ಪ್ರಾಪಿ ಸಿದ್ಧತಾ ವಾಲಂಘ್ರಿ ತನ್ನಹಿ ಕಿನ್ನು ಯದರ್ಥಮ್ ಅಹಂ ಖ್ರೀಷ್ಣೇನ ಧಾರಿತಸ್ತದ್ ಧಾರಯಿತುಂ ಧಾವಾಮಿ | 13 ಹೇ ಭ್ರಾತರಃ, ಮಯಾ ತದ್ ಧಾರಿತಮ್ ಇತಿ ನ ಮನ್ಯತೇ ಕಿನ್ತ್ವೇತದೈಕಮಾತ್ರಂ ವದಾಮಿ ಯಾನಿ ಪಶ್ಚಾತ್ ಸ್ಥಿತಾನಿ ತಾನಿ ವಿಶ್ವತ್ಸಾಹಮ್ ಅಗ್ರಸ್ಥಿತಾನ್ಯುದ್ಧಿಶ್ಯ 14 ಪೂರ್ಣಯತ್ನೇನ ಲಕ್ಷ್ಯಂ ಪ್ರತಿ ಧಾವನ್ ಖ್ರೀಷ್ಣಯೀಶುನೋದ್ಧಾರ್ತಮಾಮ್ ಆಹ್ವಯತ ಈಶ್ವರಾತ್ ಜೇತೃಪಣಂ ಪ್ರಾಪ್ತುಂ ಚೇಷ್ಟೇ | 15 ಅಸ್ಮಾಕಂ ಮಧ್ಯೇ ಯೇ ಸಿದ್ಧಾಸ್ತೇಃ ಸರ್ವೈಸ್ತದೇವ ಭಾವತಾಂ, ಯದಿ ಚ ಕಜ್ಞನ ವಿಷಯಮ್ ಅಧಿ ಯುಷ್ಮಾಕಮ್ ಅವರೋ ಭಾವೋ ಭವತಿ ತರ್ಹೀಶ್ವರಸ್ತಮಪಿ ಯುಷ್ಮಾಕಂ ಪ್ರತಿ ಪ್ರಕಾಶಯಿಷ್ಯತಿ | 16 ಕಿನ್ನು ವಯಂ ಯದ್ಯದ್ ಅವಗತಾ ಅಸ್ತುತಾಸ್ಮಾಭಿರೇಕೋ ವಿಧಿರಾಚರಿತವ್ಯ ಏಕಭಾವೈ ಭವತಿತವ್ಯಜ್ಞ | 17 ಹೇ ಭ್ರಾತರಃ, ಯೂಯಂ ಮಮಾನುಗಾಮಿನೋ ಭವತ ವಯಂ ಯಾದ್ಯಗಾಚರಣಸ್ಯ ನಿದರ್ಶನಸ್ವರೂಪಾ ಭವಾಮಸ್ತಾದ್ಯಗಾಚಾರಿಣೋ ಲೋಕಾನ್ ಆಲೋಕಯಧ್ವಂ | 18 ಯತೋಽನೇಕೇ ವಿಪಥೇ ಚರಂತಿ ತೇ ಚ ಖ್ರೀಷ್ಣಸ್ಯ ಕೃಪಸ್ಯ ಶ್ರವಣ ಇತಿ ಪುರಾ ಮಯಾ ಪುನಃ ಪುನಃ ಕಥಿತಮ್ ಅಧುನಾಪಿ ರುದತಾ ಮಯಾ ಕಥ್ಯತೇ | 19 ತೇಷಾಂ ಶೇಷದಶಾ ಸರ್ವನಾಶ ಉದರಶ್ಚೇಶ್ವರೋ ಲಜ್ಜಾ ಚ ಶ್ಲಾಘಾ ಪೃಥಿವ್ಯಾಞ್ಚ ಲಗ್ನಂ ಮನಃ | 20 ಕಿನ್ತ್ವಸ್ಮಾಕಂ ಜನಪದಃ ಸ್ವರ್ಗೇ ವಿದ್ಯತೇ ತಸ್ಮಾಚ್ಚಾಗಮಿಷ್ಯಂತಂ ತ್ರಾತಾರಂ ಪ್ರಭುಂ ಯೀಶುಖ್ರೀಷ್ಣಂ ವಯಂ ಪ್ರತೀಕ್ಷಾಮಹೇ | 21 ಸ ಚ ಯಯಾ ಶಕ್ಯಾ ಸರ್ವಾಣ್ಯೇವ ಸ್ವಸ್ಯ ವಶೀಕರ್ತುಂ ಪಾರಯತಿ ತಯಾಸ್ಮಾಕಮ್ ಅಧಮಂ ಶರೀರಂ ರೂಪಾನ್ವರೀಕೃತ್ಯ ಸ್ವಕೀಯತೇಜೋಮಯಶರೀರಸ್ಯ ಸಮಾಕಾರಂ ಕರಿಷ್ಯತಿ |

4 ಹೇ ಮದೀಯಾನಂದಮುಕುಟಸ್ವರೂಪಾಃ ಪ್ರಿಯತಮಾ ಅಭೀಷ್ಟತಮಾ ಭ್ರಾತರಃ, ಹೇ ಮಮ ಸ್ನೇಹಪಾತ್ರಾಃ, ಯೂಯಮ್ ಇತ್ಯಂ ಪಭೌ ಸ್ಥಿರಾಸ್ಥಿತ | 2 ಹೇ ಇವದಿಯೇ ಹೇ ಸುನ್ನುಖಿ ಯುವಾಂ ಪ್ರಭೌ ಏಕಭಾವೇ ಭವತಮ್ ಏತದ್ ಅಹಂ ಪ್ರಾರ್ಥಯೇ | 3 ಹೇ ಮಮ ಸತ್ಯ ಸಹಕಾರಿನ್ ತ್ವಾಮಪಿ ವಿನೀಯ ವದಾಮಿ ಏತಯೋರುಪಕಾರಸ್ತ್ವಯಾ ಕ್ರಿಯತಾಂ ಯತಸ್ತೇ ಕ್ಲೀಮಿನಾದಿಭಿಃ ಸಹಕಾರಿಭಿಃ ಸಾರ್ಧಂ ಸುಸಂವಾದಪ್ರಚಾರಣಾಯ ಮಮ ಸಾಹಾಯ್ಯಾರ್ಥಂ ಪರಿಶ್ರಮಮ್ ಅಕುರ್ವತಾಂ ತೇಷಾಂ ಸರ್ವೇಷಾಂ ನಾಮಾನಿ ಚ ಜೀವನಪುಸ್ತಕೇ ಲಿಖಿತಾನಿ ವಿದ್ಯಂತೇ | 4 ಯೂಯಂ ಪ್ರಭೌ ಸರ್ವದಾನಂತತ | ಪುನ ವದಾಮಿ ಯೂಯಮ್ ಆನಂತತ | 5 ಯುಷ್ಮಾಕಂ ವಿನೀತತ್ವಂ ಸರ್ವಮಾನವೈ ಜ್ಞಾಯತಾಂ, ಪ್ರಭುಃ ಸನ್ನಿಧೌ ವಿದ್ಯತೇ | 6 ಯೂಯಂ ಕಿಮಪಿ ನ ಚಿಂತಯತ ಕಿನ್ನು ಧನ್ಯವಾದಯುಕ್ತಾಭ್ಯಾಂ ಪ್ರಾರ್ಥನಾಯಾಇಚ್ಛಾಭ್ಯಾಂ ಸರ್ವವಿಷಯೇ ಸ್ವಪ್ರಾರ್ಥನೀಯಮ್ ಈಶ್ವರಾಯ ನಿವೇದಯತ | 7 ತಥಾ ಕೃತ ಈಶ್ವರೀಯಾ ಯಾ ಶಾನ್ತಿಃ ಸರ್ವಾರ್ಥಂ ಬುದ್ಧಿಮ್ ಅತಿಶೇತೇ ಸಾ ಯುಷ್ಮಾಕಂ ಚಿತ್ತಾನಿ ಮನಾಂಸಿ ಚ ಖ್ರೀಷ್ಣೇ ಯೀಶೌ ರಕ್ಷಿಷ್ಯತಿ | 8 ಹೇ ಭ್ರಾತರಃ, ಶೇಷೇ ವದಾಮಿ ಯದ್ಯತ್ ಸತ್ಯಮ್ ಆದರಣೀಯಂ ನ್ಯಾಯ್ಯಂ ಸಾಧು ಪ್ರಿಯಂ ಸುಖಾತ್ಮಮ್ ಅನ್ಯೇಣ ಯೇನ ಕೇನಚಿತ್ ಪ್ರಕಾರೇಣ ವಾ ಗುಣಯುಕ್ತಂ ಪ್ರಪಂಸನೀಯಂ ವಾ ಭವತಿ ತತ್ರೈವ ಮನಾಂಸಿ ನಿಧದ್ಧಂ | 9 ಯೂಯಂ ಮಾಂ ದೃಷ್ಟ್ವಾ ಶ್ರುತ್ವಾ ಚ ಯದ್ಯತ್ ಶಿಕ್ಷಿತವನ್ನೋ ಗೃಹೀತವನ್ನಶ್ಚ ತದೇವಾಚರತ ತಸ್ಮಾತ್ ಶಾನ್ತಿದಾಯಕ ಈಶ್ವರೋ ಯುಷ್ಮಾಭಿಃ ಸಾರ್ಧಂ ಸ್ಥಾಸ್ಯತಿ | 10 ಮಮೋಪಕಾರಾಯ ಯುಷ್ಮಾಕಂ ಯಾ

ಚಿನ್ನಾ ಪೂರ್ವಮ್ ಆಸೀತ್ ಕಿನ್ನು ಕರ್ಮದ್ವಾರಂ ನ ಪ್ರಾಪ್ನೋತ್ ಇದಾನೀಂ ಸಾ ಪುನರಫಲತ್ ಇತ್ಯಸ್ಮಿನ್ ಪ್ರಭೌ ಮಮ ಪರಮಾಹ್ಲಾದೋಜಾಯತ | 11 ಅಹಂ ಯದ್ ದೈನ್ಯಕಾರಣಾದ್ ಇದಂ ವದಾಮಿ ತನ್ನಹಿ ಯತೋ ಮಮ ಯಾ ಕಾಚಿದ್ ಅವಸ್ಥಾ ಭವೇತ್ ತಸ್ಯಾಂ ಸನ್ನೋಷ್ಟಮ್ ಅಶಿಕ್ಷಯಂ | 12 ದರಿದ್ರತಾಂ ಭೋಕ್ತುಂ ಶಕ್ನೋಮಿ ಧನಾಡ್ಯತಾಮ್ ಅಪಿ ಭೋಕ್ತುಂ ಶಕ್ನೋಮಿ ಸರ್ವಥಾ ಸರ್ವವಿಷಯೇಷು ವಿನೀತೋಽಹಂ ಪ್ರಚುರತಾಂ ಕ್ಷುಧಾಞ್ಞ ಧನಂ ದೈನ್ಯಇವಗತೋಽಸ್ಮಿ | 13 ಮಮ ಶಕ್ತಿದಾಯಕೇನ ಖ್ರೀಷ್ಟೇನ ಸರ್ವಮೇವ ಮಯಾ ಶಕ್ಯಂ ಭವತಿ | 14 ಕಿನ್ನು ಯುಷ್ಮಾಭಿ ದೈನ್ಯನಿವಾರಣಾಯ ಮಾಮ್ ಉಪಕೃತ್ಯ ಸತ್ಯಮ್ನಾಕಾರಿ | 15 ಹೇ ಫಿಲಿಪೀಯಲೋಕಾಃ, ಸುಸಂವಾದಸ್ತೋದಯಕಾಲೇ ಯದಾಹಂ ಮಾಕಿದನಿಯಾದೇಶಾತ್ ಪ್ರತಿಷ್ಟೇ ತದಾ ಕೇವಲಾನ್ ಯುಷ್ಮಾನ್ ವಿನಾಪರಯಾ ಕಯಾಪಿ ಸಮಿತ್ಯಾ ಸಹ ದಾನಾದಾನಯೋ ಮಮ ಕೋಽಪಿ ಸಮ್ನೋ ನಾಸೀದ್ ಇತಿ ಯೂಯಮಪಿ ಜಾನೀಥ | 16 ಯತೋ ಯುಷ್ಮಾಭಿ ಮಮ ಪ್ರಯೋಜನಾಯ ಧಿಷಲನೀಕೀನಗರಮಪಿ ಮಾಂ ಪ್ರತಿ ಪುನಃ ಪುನರ್ದಾನಂ ಪ್ರೇಷಿತಂ | 17 ಅಹಂ ಯದ್ ದಾನಂ ಮೃಗಯೇ ತನ್ನಹಿ ಕಿನ್ನು ಯುಷ್ಮಾಕಂ ಲಾಭವರ್ಧಕಂ ಫಲಂ ಮೃಗಯೇ | 18 ಕಿನ್ನು ಮಮ ಕಸ್ಯಾಪ್ಯಭಾವೋ ನಾಸ್ತಿ ಸರ್ವಂ ಪ್ರಚುರಮ್ ಆಸ್ತೇ ಯತ ಈಶ್ವರಸ್ಯ ಗ್ರಾಹ್ಯಂ ತುಷ್ಟಿಜನಕಂ ಸುಗಂಧೈವೇದ್ಯಸ್ವರೂಪಂ ಯುಷ್ಮಾಕಂ ದಾನಂ ಇಪಾಪ್ರದಿತಾದ್ ಗೃಹೀತ್ವಾಹಂ ಪರಿತ್ಯಪ್ನೋಽಸ್ಮಿ | 19 ಮಮೇಶ್ವರೋಽಪಿ ಖ್ರೀಷ್ಟೇನ ಯೇಶುನಾ ಸ್ವಕೀಯವಿಭವನಿಧಿತಃ ಪ್ರಯೋಜನೀಯಂ ಸರ್ವವಿಷಯಂ ಪೂರ್ಣರೂಪಂ ಯುಷ್ಮಭ್ಯಂ ದೇಯಾತ್ | 20 ಅಸ್ಮಾಕಂ ಪಿತುರೀಶ್ವರಸ್ಯ ಧನ್ಯವಾದೋಽನನ್ತಕಾಲಂ ಯಾವದ್ ಭವತು | ಆಮೇನ್ | (aiñ g165) 21 ಯೂಯಂ ಯೇಶುಖ್ರೀಷ್ಟಸ್ಯೈಕೈಕಂ ಪವಿತ್ರಜನಂ ನಮಸ್ಕುರುತ | ಮಮ ಸಜ್ಜಿಭ್ರಾತರೋ ಯೂಷ್ಮಾನ್ ನಮಸ್ಕುರ್ವರ್ತೇ | 22 ಸರ್ವೇ ಪವಿತ್ರಲೋಕಾ ವಿಶೇಷತಃ ಕೈಸರಸ್ಯ ಪರಿಜನಾ ಯುಷ್ಮಾನ್ ನಮಸ್ಕುರ್ವರ್ತೇ | 23 ಅಸ್ಮಾಕಂ ಪ್ರಭೋ ಯೇಶುಖ್ರೀಷ್ಟಸ್ಯ ಪ್ರಸಾದಃ ಸರ್ವಾನ್ ಯುಷ್ಮಾನ್ ಪ್ರತಿ ಭೂಯಾತ್ | ಆಮೇನ್ |

ಕಲಸಿನಃ

1 ಈಶ್ವರಸ್ತೋತ್ರಯಾ ಯೀಶುಖ್ರೀಷ್ಣಸ್ಯ ಪ್ರೇರಿತಃ ಪೌಲಸ್ತೀಮಧಿಯೋ ಭ್ರಾತಾ ಚ ಕಲಸೀನಗರಸ್ಥಾನ್ ಪವಿತ್ರಾನ್ ವಿಶ್ವಸ್ತಾನ್
 ಖ್ರೀಷ್ಣಾಶ್ರಿತಭ್ರಾತೃನ್ ಪ್ರತಿ ಪತ್ರಂ ಲಿಖತಃ | 2 ಅಸ್ಮಾಕಂ ತಾತ್ ಈಶ್ವರಃ ಪ್ರಭು ಯೀಶುಖ್ರೀಷ್ಣಶ್ಚ ಯುಷ್ಮಾನ್ ಪ್ರತಿ ಪ್ರಸಾದಂ
 ಶಾನ್ತಿಃ ತ್ರಿಯಾಸ್ತಾಂ | 3 ಖ್ರೀಷ್ಣೇ ಯೀಶೌ ಯುಷ್ಮಾಕಂ ವಿಶ್ವಾಸಸ್ಯ ಸರ್ವಾನ್ ಪವಿತ್ರಲೋಕಾನ್ ಪ್ರತಿ ಪ್ರೇಮ್ನಶ್ಚ ವಾರ್ತಾಂ
 ಶ್ರುತ್ವಾ 4 ವಯಂ ಸದಾ ಯುಷ್ಮದರ್ಥಂ ಪ್ರಾರ್ಥನಾಂ ಕುರ್ವ್ಮಃ ಸ್ವರ್ಗೇ ನಿಹಿತಾಯಾ ಯುಷ್ಮಾಕಂ ಭಾವಿಸಮ್ಮದೋ ಕಾರಣಾತ್
 ಸ್ತುತೀಯಪ್ರಭೋ ಯೀಶುಖ್ರೀಷ್ಣಸ್ಯ ತಾತಮ್ ಈಶ್ವರಂ ಧನ್ಯಂ ವದಾಮಃ | 5 ಯೂಯಂ ತಸ್ಯಾ ಭಾವಿಸಮ್ಮದೋ ವಾರ್ತಾಂ
 ಯಯಾ ಸುಸಂವಾದರೂಪಿಣ್ಯಾ ಸತ್ಯವಾಣ್ಯಾ ಜ್ಞಾಪಿತಾಃ 6 ಸಾ ಯದ್ವತ್ ಕೃತ್ವಂ ಜಗದ್ ಅಭಿಗಚ್ಛತಿ ತದ್ವದ್ ಯುಷ್ಮಾನ್
 ಅಪ್ಯಭ್ಯಗಮತ್, ಯೂಯಙ್ಕು ಯದ್ ದಿನಮ್ ಆರಭ್ಯೇಶ್ವರಸ್ಥಾನುಗ್ರಹಸ್ಯ ವಾರ್ತಾಂ ಶ್ರುತ್ವಾ ಸತ್ಯರೂಪೇಣ ಜ್ಞಾತವನ್ಮನದಾರಭ್ಯ
 ಯುಷ್ಮಾಕಂ ಮಧ್ಯೇಽಪಿ ಫಲತಿ ವರ್ಧತೇ ಚ | 7 ಅಸ್ಮಾಕಂ ಪ್ರಿಯಃ ಸಹದಾಸೋ ಯುಷ್ಮಾಕಂ ಕೃತೇ ಚ ಖ್ರೀಷ್ಣಸ್ಯ
 ವಿಶ್ವಸ್ತಪರಿಚಾರಕೋ ಯ ಇಪಘಾಸ್ತದ್ ವಾಕ್ಯಂ 8 ಯುಷ್ಮಾನ್ ಆದಿಷ್ಟವಾನ್ ಸ ಏವಾಸ್ಮಾನ್ ಆತ್ಮನಾ ಜನಿತಂ ಯುಷ್ಮಾಕಂ
 ಪ್ರೇಮ ಜ್ಞಾಪಿತವಾನ್ | 9 ವಯಂ ಯದ್ ದಿನಮ್ ಆರಭ್ಯ ತಾಂ ವಾರ್ತಾಂ ಶ್ರುತವನ್ಮನದಾರಭ್ಯ ನಿರನ್ತರಂ ಯುಷ್ಮಾಕಂ
 ಕೃತೇ ಪ್ರಾರ್ಥನಾಂ ಕುರ್ಮಃ ಫಲತೋ ಯೂಯಂ ಯತ್ ಪೂರ್ಣಾಭ್ಯಾಂ ಆತ್ಮಿಕಜ್ಞಾನಪುಧಿಭ್ಯಾಂ ಈಶ್ವರಸ್ಥಾಭಿತಮಂ
 ಸಮ್ಪೂರ್ಣರೂಪೇಣಾವಗಚ್ಛೇತ, 10 ಪ್ರಭೋ ಯೋಗ್ಯಂ ಸರ್ವಥಾ ಸನ್ನೋಷಜನಕಙ್ಕಾಚಾರಂ ಕುರ್ಯ್ಯತಾರ್ಥತ
 ಈಶ್ವರಜ್ಞಾನೇ ವರ್ಧಮಾನಾಃ ಸರ್ವಸತ್ಯಮ್ಪೂರೂಪಂ ಫಲಂ ಫಲೇತ, 11 ಯಥಾ ಚೇಶ್ವರಸ್ಯ ಮಹಿಮಯುಕ್ತಯಾ ಶಕ್ತ್ಯಾ
 ಸಾನಂದೇನ ಪೂರ್ಣಾಂ ಸಹಿಷ್ಣುತಾಂ ತಿತಿಕ್ರಾಙ್ಕಾಚರಿತುಂ ಶಕ್ಯಥ ತಾದೃಶೇನ ಪೂರ್ಣಬಲೇನ ಯದ್ ಬಲವನ್ನೋ ಭವೇತ,
 12 ಯಶ್ಚ ಪಿತಾ ತೇಜೋವಾಸಿನಾಂ ಪವಿತ್ರಲೋಕಾನಾಮ್ ಅಧಿಕಾರಸ್ಥಾಂಶ್ಚಿತ್ರಾಯಾಸ್ತಾನ್ ಯೋಗ್ಯಾನ್ ಕೃತವಾನ್ ತಂ
 ಯದ್ ಧನ್ಯಂ ವದೇತ ವರಮ್ ಏನಂ ಯಾಚಾಮಹೇ | 13 ಯತಃ ಸೋಽಸ್ಮಾನ್ ತಿಮಿರಸ್ಯ ಕರ್ತೃತ್ವಾದ್ ಉದ್ಯುತ್ಯ ಸ್ತುತೀಯಸ್ಯ
 ಪ್ರಿಯಪುತ್ರಸ್ಯ ರಾಜ್ಯೇ ಸ್ಥಾಪಿತವಾನ್ | 14 ತಸ್ಮಾತ್ ಪುತ್ರಾದ್ ವಯಂ ಪರಿತ್ರಾಣಮ್ ಅರ್ಥತಃ ಪಾಪಮೋಚನಂ ಪ್ರಾಪ್ತವನ್ಮಃ |
 15 ಸ ಚಾದ್ಯಶ್ಚೈಶ್ವರಸ್ಯ ಪ್ರತಿಮೂರ್ತಿಃ ಕೃತ್ವಾನ್ಯಾಃ ಸೃಷ್ಟೇರಾದಿಕರ್ತಾ ಚ | 16 ಯತಃ ಸರ್ವಮೇವ ತೇನ ಸಸೃಜೇ
 ಸಿಂಹಾಸನರಾಜತ್ವಪರಾಕ್ರಮಾದೀನಿ ಸ್ವರ್ಗಮರ್ತ್ಯಸ್ಥಿತಾನಿ ದೃಶ್ಯಾದೃಶ್ಯಾನಿ ವಸ್ತುನಿ ಸರ್ವಾಣಿ ತೇನೈವ ತಸ್ಮೈ ಚ ಸಸೃಜಿರೇ | 17
 ಸ ಸರ್ವೇಷಾಮ್ ಆದಿಃ ಸರ್ವೇಷಾಂ ಸ್ಥಿತಿಕಾರಕಶ್ಚ | 18 ಸ ಏವ ಸಮಿತಿರೂಪಾಯಾಸ್ತನೋ ಮೂರ್ಧ್ನಾ ಕಿಞ್ಚ ಸರ್ವವಿಷಯೇ ಸ
 ಯದ್ ಅಗ್ರಿಯೋ ಭವೇತ್ ತದರ್ಥಂ ಸ ಏವ ಮೃತಾನಾಂ ಮಧ್ಯಾತ್ ಪ್ರಥಮತಃ ಉತ್ತಿತೋಽಗ್ರಶ್ಚ | 19 ಯತ ಈಶ್ವರಸ್ಯ ಕೃತ್ವಂ
 ಪೂರ್ಣತ್ವಂ ತಮೇವಾವಾಸಯಿತುಂ 20 ಕುಶಲೇ ಪಾತಿತೇನ ತಸ್ಯ ರಕ್ತೇನ ಸನ್ನಿಂ ವಿಧಾಯ ತೇನೈವ ಸ್ವರ್ಗಮರ್ತ್ಯಸ್ಥಿತಾನಿ ಸರ್ವಾಣಿ
 ಸ್ತೇನ ಸಹ ಸನ್ನಾಪಯಿತುಂ ಇಷ್ಟೇಶ್ವರೇಣಾಭಿಲೇಷೇ | 21 ಪೂರ್ವಂ ದೂರಸ್ಥಾ ದುಷ್ಪ್ರಿಯಾರತಮನಸ್ಯತ್ವಾತ್ ತಸ್ಯ ರಿಪವಶ್ಚಾಸ್ತ ಯೇ
 ಯೂಯಂ ತಾನ್ ಯುಷ್ಮಾನ್ ಅಪಿ ಸ ಇದಾನೀಂ ತಸ್ಯ ಮಾಂಸಲಶರೀರೇ ಮರಣೇನ ಸ್ತೇನ ಸಹ ಸನ್ನಾಪಿತವಾನ್ | 22 ಯತಃ ಸ
 ಸ್ತಸಮ್ಮುಖೇ ಪವಿತ್ರಾನ್ ನಿಷ್ಕಲಜ್ಞಾನ್ ಅನಿನ್ದನೀಯಾಂಶ್ಚ ಯುಷ್ಮಾನ್ ಸ್ಥಾಪಯಿತುಮ್ ಇಚ್ಛತಿ | 23 ಕಿನ್ತ್ವೇತದರ್ಥಂ ಯುಷ್ಮಾಭಿ
 ಬರ್ಧಮೂಲೈಃ ಸುಸ್ಥಿರೈಶ್ಚ ಭವಿತವ್ಯಮ್, ಆಕಾಶಮಣ್ಡಲಸ್ಥಾಧಃಸ್ಥಿತಾನಾಂ ಸರ್ವಲೋಕಾನಾಂ ಮಧ್ಯೇ ಚ ಘುಷ್ಪಮಾಣೋ
 ಯಃ ಸುಸಂವಾದೋ ಯುಷ್ಮಾಭಿರಶ್ರಾವಿ ತಜ್ಞಾತಾಯಾಂ ಪ್ರತ್ಯಾಶಾಯಾಂ ಯುಷ್ಮಾಭಿರಚಲೈ ಭವಿತವ್ಯಂ | 24 ತಸ್ಯ
 ಸುಸಂವಾದಸ್ಯೈಕಃ ಪರಿಚಾರಕೋ ಯೋಽಹಂ ಪೌಲಃ ಸೋಽಹಮ್ ಇದಾನೀಮ್ ಆನಂದೇನ ಯುಷ್ಮದರ್ಥಂ ದುಃಖಾನಿ ಸಹೇ
 ಖ್ರೀಷ್ಣಸ್ಯ ಕ್ಷೇಶಭೋಗಸ್ಯ ಯೋಂಶೋಽಪೂರ್ಣಸ್ತಮೇವ ತಸ್ಯ ತನೋಃ ಸಮಿತೇಃ ಕೃತೇ ಸ್ವಶರೀರೇ ಪೂರಯಾಮಿ ಚ | 25
 ಯತ ಈಶ್ವರಸ್ಯ ಮನ್ತ್ರಣಯಾ ಯುಷ್ಮದರ್ಥಮ್ ಈಶ್ವರೀಯವಾಕ್ಯಸ್ಯ ಪ್ರಚಾರಸ್ಯ ಭಾರೋ ಮಯಿ ಸಮಪಿತಸ್ತಸ್ಮಾದ್ ಅಹಂ
 ತಸ್ಯಾಃ ಸಮಿತೇಃ ಪರಿಚಾರಕೋಽಭವಂ | 26 ತತ್ ನಿಗೂಢಂ ವಾಕ್ಯಂ ಪೂರ್ವಯುಗೇಷು ಪೂರ್ವಪುರುಷೇಭ್ಯಃ ಪ್ರಚ್ಛನ್ಮಮ್
 ಆಸೀತ್ ಕಿನ್ದ್ರಿದಾನೀಂ ತಸ್ಯ ಪವಿತ್ರಲೋಕಾನಾಂ ಸನ್ನಿಧೌ ತೇನ ಪ್ರಾಕಾಶ್ಯತ | (airn 9165) 27 ಯತೋ ಭಿನ್ನಜಾತೀಯಾನಾಂ
 ಮಧ್ಯೇ ತತ್ ನಿಗೂಢವಾಕ್ಯಂ ಕೀದ್ಯಗ್ಗೌರವನಿಧಿಸಮ್ಪಲಿತಂ ತತ್ ಪವಿತ್ರಲೋಕಾನ್ ಜ್ಞಾಪಯಿತುಮ್ ಈಶ್ವರೋಽಬ್ಬಲಷತ್ |
 ಯುಷ್ಮನ್ನದ್ಯವರ್ತೀ ಖ್ರೀಷ್ಣ ಏವ ಸ ನಿಧಿ ಗೈರವಾಶಾಭೂಮಿಶ್ಚ | 28 ತಸ್ಮಾದ್ ವಯಂ ತಮೇವ ಘೋಷಯನ್ನೋ ಯದ್
 ಏಕೈಕಂ ಮಾನವಂ ಸಿದ್ಧಿಭೂತಂ ಖ್ರೀಷ್ಣೇ ಸ್ಥಾಪಯೇಮ ತದರ್ಥಮೇಕೈಕಂ ಮಾನವಂ ಪ್ರಬೋಧಯಾಮಃ ಪೂರ್ಣಜ್ಞಾನೇನ

ಚೈಕೈಕಂ ಮಾನವಂ ಉಪದಿಶಾಮಃ | 29 ಏತದರ್ಥಂ ತಸ್ಯ ಯಾ ಶಕ್ತಿಃ ಪ್ರಬಲರೂಪೇಣ ಮಮ ಮಧ್ಯೇ ಪ್ರಕಾಶತೇ ತಯಾಹಂ ಯತಮಾನಃ ಶ್ರಾಭ್ಯಾಮಿ |

2 ಯುಷ್ಮಾಕಂ ಲಾಯದಿಕೇಯಾಸ್ಥಭ್ರಾತೃಣಾಞ್ಚ ಕೃತೇ ಯಾವನ್ನೋ ಭ್ರಾತರಶ್ಚ ಮಮ ಶಾರೀರಿಕಮುಖಂ ನ ದೃಷ್ಟವನ್ನಸ್ತೇಷಾಂ ಕೃತೇ ಮಮ ಕಿಯಾನ್ ಯತ್ನೋ ಭವತಿ ತದ್ ಯುಷ್ಮಾನ್ ಜ್ಞಾಪಯಿತುಮ್ ಇಚ್ಛಾಮಿ | 2 ಫಲತಃ ಪೂರ್ಣಬುದ್ಧಿರೂಪಧನಭೋಗಾಯ ಪ್ರೇಮ್ನಾ ಸಂಯುಕ್ತಾನಾಂ ತೇಷಾಂ ಮನಾಂಸಿ ಯತ್ ಪಿತುರೀಶ್ವರಸ್ಯ ಖ್ರೀಷ್ಣಸ್ಯ ಚ ನಿಗೂಢವಾಕ್ಯಸ್ಯ ಜ್ಞಾನಾರ್ಥಂ ಸಾನ್ತ್ವನಾಂ ಪ್ರಾಪ್ನುಯುರಿತ್ಯರ್ಥಮಹಂ ಯತೇ | 3 ಯತೋ ವಿದ್ಯಾಜ್ಞಾನಯೋಃ ಸರ್ವೇ ನಿಧಯಃ ಖ್ರೀಷ್ಣೇ ಗುಪ್ತಾಃ ಸನ್ತಿ | 4 ಕೋಽಪಿ ಯುಷ್ಮಾನ್ ವಿನಯವಾಕ್ಯೇನ ಯನ್ನ ವಚ್ಛಯೇತ್ ತದರ್ಥಮ್ ಏತಾನಿ ಮಯಾ ಕಥ್ಯಂತೇ | 5 ಯುಷ್ಣತ್ಸನ್ನಿಧೌ ಮಮ ಶರೀರೇಽವರ್ತಮಾನೇಽಪಿ ಮಮಾತ್ಮಾ ವರ್ತತೇ ತೇನ ಯುಷ್ಮಾಕಂ ಸುರೀತಿಂ ಖ್ರೀಷ್ಣವಿಶ್ವಾಸೇ ಸ್ಥಿರತ್ವಞ್ಚ ದೃಷ್ಟ್ವಾಹಮ್ ಆನಂದಾಮಿ | 6 ಆತೋ ಯೂಯಂ ಪ್ರಭುಂ ಯೀಶುಖ್ರೀಷ್ಣಂ ಯಾದ್ಯಗ್ ಗೃಹೀತವನ್ತಸ್ಯಾದ್ಯಾಕ್ ತಮ್ ಅನುಚರತ | 7 ತಸ್ಮಿನ್ ಬದ್ಧಮೂಲಾಃ ಸ್ಥಾಪಿತಾಶ್ಚ ಭವತ ಯಾ ಚ ಶಿಕ್ಷಾ ಯುಷ್ಮಾಭಿ ಲಬ್ಧಾ ತದನುಸಾರಾದ್ ವಿಶ್ವಾಸೇ ಸುಸ್ಥಿರಾಃ ಸನ್ತಸ್ತೇನೈವ ನಿತ್ಯಂ ಧನ್ಯವಾದಂ ಕುರುತ | 8 ಸಾವಧಾನಾ ಭವತ ಮಾನುಷಿಕಶಿಕ್ಷಾತ ಇಹಲೋಕಸ್ಯ ವರ್ಣಮಾಲಾತಶ್ಚೋತ್ಪನ್ನಾ ಖ್ರೀಷ್ಣಸ್ಯ ವಿಪಕ್ಷಾ ಯಾ ದರ್ಶನವಿದ್ಯಾ ಮಿಥ್ಯಾಪ್ರತಾರಣಾ ಚ ತಯಾ ಕೋಽಪಿ ಯುಷ್ಮಾಕಂ ಕ್ಷತಿಂ ನ ಜನಯತು | 9 ಯತ ಈಶ್ವರಸ್ಯ ಕೃತ್ವಾನ್ ಪೂರ್ಣತಾ ಮೂರ್ತಿಮತೀ ಖ್ರೀಷ್ಣೇ ವಸತಿ | 10 ಯೂಯಂ ತೇನ ಪೂರ್ಣಾ ಭವಥ ಯತಃ ಸ ಸರ್ವೇಷಾಂ ರಾಜತ್ವಕರ್ತೃತ್ವಪದಾನಾಂ ಮೂರ್ಧ್ನಾಸ್ತಿ, 11 ತೇನ ಚ ಯೂಯಮ್ ಅಹಸ್ತಕೃತತ್ವಕ್ಷೇದೇನಾರ್ಥತೋ ಯೇನ ಶಾರೀರಪಾಪಾನಾಂ ವಿಗ್ರಸತ್ಪ್ರಜ್ಯತೇ ತೇನ ಖ್ರೀಷ್ಣಸ್ಯ ತ್ವಕ್ಷೇದೇನ ಛಿನ್ನತ್ವಚೋ ಜಾತಾ 12 ಮಜ್ಜನೇ ಚ ತೇನ ಸಾರ್ಧಂ ಶ್ರುಶಾನಂ ಪ್ರಾಪ್ತಾಃ ಪುನ ಮೃತಾನಾಂ ಮಧ್ಯಾತ್ ತಸ್ಯೋತ್ಥಾಪಯಿತುರೀಶ್ವರಸ್ಯ ಶಕ್ತೇಃ ಫಲಂ ಯೋ ವಿಶ್ವಾಸಸ್ತದ್ದಾರಾ ತಸ್ಮಿನ್ನೇವ ಮಜ್ಜನೇ ತೇನ ಸಾರ್ಧಮ್ ಉತ್ಥಾಪಿತಾ ಅಭವತ | 13 ಸ ಚ ಯುಷ್ಮಾನ್ ಅಪರಾಧ್ಯಃ ಶಾರೀರಿಕಾತ್ವಕ್ಷೇದೇನ ಚ ಮೃತಾನ್ ದೃಷ್ಟ್ವಾ ತೇನ ಸಾರ್ಧಂ ಜೀವಿತವಾನ್ ಯುಷ್ಮಾಕಂ ಸರ್ವಾನ್ ಅಪರಾಧಾನ್ ಕ್ಷಮಿತವಾನ್, 14 ಯಚ್ಚ ದಕ್ಷಾಜ್ಞಾರೂಪಂ ಋಣಪತ್ರಮ್ ಅಸ್ಮಾಕಂ ವಿರುದ್ಧಮ್ ಆಸೀತ್ ತತ್ ಪ್ರಮಾರ್ಜಿತವಾನ್ ಶಲಾಕಾಭಿಃ ಕೃಶೇ ಬದ್ವಾ ದೂರೀಕೃತವಾಂಶ್ಚ | 15 ಕಿಞ್ಚ ತೇನ ರಾಜತ್ವಕರ್ತೃತ್ವಪದಾನಿ ನಿಸ್ತೇಜಾಂಸಿ ಕೃತ್ವಾ ಪರಾಜಿತಾನ್ ರಿಪೂನಿವ ಪ್ರಗಲ್ಬತಯಾ ಸರ್ವೇಷಾಂ ದೃಷ್ಟಿಗೋಚರೇ ಹೈಪಿತವಾನ್ | 16 ಆತೋ ಹೇತೋಃ ಖಾದ್ಯಾಖಾದ್ಯೇ ಪೇಯಾಪೇಯೇ ಉತ್ಪನ್ನಃ ಪ್ರತಿಪದ್ ವಿಶ್ವಾಮವಾರಶ್ಚೈತೇಷು ಸರ್ವೇಷು ಯುಷ್ಮಾಕಂ ನ್ಯಾಯಾಧಿಪತಿರೂಪಂ ಕಮಪಿ ಮಾ ಗೃಹ್ಣೀತ | 17 ಯತ ಏತಾನಿ ಛಾಯಾಸ್ವರೂಪಾಣಿ ಕಿನ್ತು ಸತ್ಯಾ ಮೂರ್ತಿಃ ಖ್ರೀಷ್ಣಃ | 18 ಅಪರಞ್ಚ ನಮ್ರತಾ ಸ್ವರ್ಗದೂತಾನಾಂ ಸೇವಾ ಚೈತಾದ್ಯಶಮ್ ಇಷ್ಟಕರ್ಮಾಚರನ್ ಯಃ ಕಶ್ಚಿತ್ ಪರೋಕ್ಷವಿಷಯಾನ್ ಪ್ರವಿಶತಿ ಸ್ತಕೀಯಶಾರೀರಿಕಭಾವೇನ ಚ ಮುಧಾ ಗರ್ವೀತಃ ಸನ್ 19 ಸನ್ನಿಭಿಃ ಶಿರಾಭಿಶ್ಚೋಪಕೃತಂ ಸಂಯುಕ್ತಞ್ಚ ಕೃತ್ವಾನ್ ಶರೀರಂ ಯಸ್ಮಾತ್ ಮೂರ್ಧತ ಈಶ್ವರೀಯವೃದ್ಧಿಂ ಪ್ರಾಪ್ನೋತಿ ತಂ ಮೂರ್ಧಾನಂ ನ ಧಾರಯತಿ ತೇನ ಮಾನವೇನ ಯುಷ್ಣತ್ವಃ ಫಲಾಪಹರಣಂ ನಾನುಜಾನೀತ | 20 ಯದಿ ಯೂಯಂ ಖ್ರೀಷ್ಣೇನ ಸಾರ್ಧಂ ಸಂಸಾರಸ್ಯ ವರ್ಣಮಾಲಾಯೈ ಮೃತಾ ಅಭವತ ತರ್ಹಿ ಯೈ ದ್ರವ್ಯೈ ಭೋಗೇನ ಕ್ಷಯಂ ಗನ್ತವ್ಯಂ 21 ತಾನಿ ಮಾ ಸ್ವಶ ಮಾ ಭುಂಕ್ಷ ಮಾ ಗೃಹಾಣೇತಿ ಮಾನವೈರಾದಿಷ್ಣಾನ್ ಶಿಕ್ಷಿತಾಂಶ್ಚ ವಿಧೀನ್ 22 ಆಚರನ್ನೋ ಯೂಯಂ ಕುತಃ ಸಂಸಾರೇ ಜೀವನ್ತ ಇವ ಭವಥ? 23 ತೇ ವಿಧಯಃ ಸ್ವೇಚ್ಛಾಭಕ್ತಾ ನಮ್ರತಯಾ ಶರೀರಕ್ಷೇಶನೇನ ಚ ಜ್ಞಾನವಿಧಿವತ್ ಪ್ರಕಾಶನೇ ತಥಾಪಿ ತೇಽಗಣ್ಯಾಃ ಶಾರೀರಿಕಭಾವವರ್ಧಕಾಶ್ಚ ಸನ್ತಿ |

3 ಯದಿ ಯೂಯಂ ಖ್ರೀಷ್ಣೇನ ಸಾರ್ಧಮ್ ಉತ್ಥಾಪಿತಾ ಅಭವತ ತರ್ಹಿ ಯಸ್ಮಿನ್ ಸ್ಯಾನೇ ಖ್ರೀಷ್ಣ ಈಶ್ವರಸ್ಯ ದಕ್ಷಿಣಪಾರ್ಶ್ವೇ ಉಪವಿಷ್ಯ ಆಸ್ಮೇ ತಸ್ಯೋರ್ಧ್ವಾಸ್ಥಾನಸ್ಯ ವಿಷಯಾನ್ ಚೇಷ್ಟದ್ಧಂ | 2 ಪಾರ್ಥಿವವಿಷಯೇಷು ನ ಯತಮಾನಾ ಲೂರ್ಧ್ವಾಸ್ಥವಿಷಯೇಷು ಯತದ್ಧಂ | 3 ಯತೋ ಯೂಯಂ ಮೃತವನ್ನೋ ಯುಷ್ಮಾಕಂ ಜೀವಿತಞ್ಚ ಖ್ರೀಷ್ಣೇನ ಸಾರ್ಧಮ್ ಈಶ್ವರೇ ಗುಪ್ತಮ್ ಆಸ್ಮಿ | 4 ಅಸ್ಮಾಕಂ ಜೀವನಸ್ವರೂಪಃ ಖ್ರೀಷ್ಣೋ ಯದಾ ಪ್ರಕಾಶಿಷ್ಯತೇ ತದಾ ತೇನ ಸಾರ್ಧಂ ಯೂಯಮಪಿ ವಿಭವೇನ ಪ್ರಕಾಶಿಷ್ಯದ್ಧೇ | 5 ಆತೋ ವೇಶ್ಯಾಗಮನಮ್ ಅಶುಚಿಕ್ರಿಯಾ ರಾಗಃ ಕುತ್ಸಿತಾಭಿಲಾಷೋ ದೇವಪೂಜಾತುಲ್ಯೋ ಲೋಭಶ್ಚೈತಾನಿ ಪಾರ್ಥವಪುರುಷಸ್ಯಾಜ್ಞಾನಿ ಯುಷ್ಮಾಭಿ ನಿಹನ್ಯನ್ತಾಂ | 6 ಯತ ಏತೇಭ್ಯಃ ಕರ್ಮಭ್ಯ ಇಜ್ಜಾಲಜ್ಞಿನೋ ಲೋಕಾನ್ ಪ್ರತೀಶ್ವರಸ್ಯ ಕ್ರೋಧೋ ವರ್ತತೇ | 7 ಪೂರ್ವಂ ಯದಾ ಯೂಯಂ ತಾನ್ಯುಪಾಜೀವತ ತದಾ ಯೂಯಮಪಿ

ತಾನ್ಯೇವಾಚರತಃ; 8 ಕಿನ್ವಿದಾನೀಂ ಕ್ರೋಧೋ ರೋಷೋ ಜಿಹಿಂಸಿಷಾ ದುರ್ಮುಖತಾ ವದನನಿರ್ಗತಕದಾಲಪಶ್ಚೈತಾನಿ ಸರ್ವಾಣಿ ದೂರೀಕುರುದ್ಧಂ | 9 ಯೂಯಂ ಪರಸ್ಪರಂ ಮೃಷಾಕಥಾಂ ನ ವದತ ಯತೋ ಯೂಯಂ ಸ್ವಕರ್ಮಸಹಿತಂ ಪುರಾತನಪುರುಷಂ ತ್ಯಕ್ತವನ್ತಃ | 10 ಸ್ವಸ್ವಷ್ಟುಃ ಪ್ರತಿಮೂರ್ತ್ಯಾ ತತ್ತ್ವಜ್ಞಾನಾಯ ನೂತನೀಕೃತಂ ನವೀನಪುರುಷಂ ಪರಿಹಿತವನ್ತಶ್ಚ | 11 ತೇನ ಚ ಯಿಹೂದಿಭಿನ್ನಜಾತೀಯಯೋಶ್ಚಿನ್ನತ್ಯಗಚ್ಛಿನ್ನತ್ಯಚೋ ಮ್ಲೇಚ್ಯಸ್ಯುಧೀಯಯೋ ದಾರ್ಪಮುಕ್ತಯೋಶ್ಚ ಕೋಽಪಿ ವಿಶೇಷೋ ನಾಸ್ತಿ ಕಿನ್ತು ಸರ್ವೇಷು ಸರ್ವಃ ಖ್ರೀಷ್ಣ ಏವಾಸ್ತೇ | 12 ಅತಃ ಏವ ಯೂಯಮ್ ಈಶ್ವರಸ್ಯ ಮನೋಭಿಲಷಿತಾಃ ಪವಿತ್ರಾಃ ಪ್ರಿಯಾಶ್ಚ ಲೋಕಾ ಇವ ಸ್ನೇಹಯುಕ್ತಾವಮ್ ಅನುಕರ್ಮಾಂ ಹಿತ್ಯೈಷಿತಾಂ ನಮ್ರತಾಂ ತಿತಿಕ್ಷಾಂ ಸಹಿಷ್ಣುತಾಃ ಪರಿಧದ್ಧಂ | 13 ಯೂಯಮ್ ಏಕೈಕಸ್ಯಾಚರಣಂ ಸಹದ್ಧಂ ಯೇನ ಚ ಯಸ್ಯ ಕಿಮಪ್ಯಪರಾದ್ಯತೇ ತಸ್ಯ ತಂ ದೋಷಂ ಸ ಕ್ಷಮತಾಂ, ಖ್ರೀಷ್ಣೋ ಯುಷ್ಮಾಕಂ ದೋಷಾನ್ ಯದ್ಧದ್ ಕ್ಷಮಿತವಾನ್ ಯೂಯಮಪಿ ತದ್ಧತ್ ಕುರುದ್ಧಂ | 14 ವಿಶೇಷತಃ ಸಿದ್ಧಿಜನಕೇನ ಪ್ರೇಮಬಂಧನೇನ ಬದ್ಧಾ ಭವತ | 15 ಯಸ್ಯಾಃ ಪ್ರಾಪ್ತಯೇ ಯೂಯಮ್ ಏಕಸ್ಮಿನ್ ಶರೀರೇ ಸಮಾಹೂತಾ ಅಭವತ ಸೇಶ್ವರೀಯಾ ಶಾನ್ತಿ ಯುರ್ಷ್ಮಾಕಂ ಮನಾಂಸ್ಯಧಿತಿಷ್ಠತು ಯೂಯಂಚ್ಚ ಕೃತಜ್ಞಾ ಭವತ | 16 ಖ್ರೀಷ್ಣಸ್ಯ ವಾಕ್ಯಂ ಸರ್ವವಿಧಜ್ಞಾನಾಯ ಸಮ್ಪೂರ್ಣರೂಪೇಣ ಯುಷ್ಮದನ್ತರೇ ನಿವಮತು, ಯೂಯಂಚ್ಚ ಗೀತೈ ಗಾರ್ವ್ಯೈಃ ಪಾರಮಾರ್ಥಿಕಸಚ್ಛೇತ್ಸನೈಶ್ಚ ಪರಸ್ಪರಮ್ ಆದಿಶತ ಪ್ರಬೋಧಯತ ಚ, ಅನುಗೃಹೀತತ್ವಾತ್ ಪ್ರಭುಮ್ ಉದ್ದಿಶ್ಯ ಸ್ವಮನೋಭಿ ಗಾರ್ಯತ ಚ | 17 ವಾಚಾ ಕರ್ಮಣಾ ವಾ ಯದ್ ಯತ್ ಕುರುತ ತತ್ ಸರ್ವಂ ಪ್ರಭೋ ಯೀಶೋ ನಾರ್ಮಾ ಕುರುತ ತೇನ ಪಿತರಮ್ ಈಶ್ವರಂ ಧನ್ಯಂ ವದತ ಚ | 18 ಹೇ ಯೋಷಿತಃ, ಯೂಯಂ ಸ್ವಾಮಿನಾಂ ವಶ್ಯಾ ಭವತ ಯತಸ್ತದೇವ ಪ್ರಭವೇ ರೋಚತೇ | 19 ಹೇ ಸ್ವಾಮಿನಃ, ಯೂಯಂ ಭಾರ್ಯಾಸು ಪ್ರೀಯದ್ಧಂ ತಾಃ ಪ್ರತಿ ಪರುಷಾಲಾಪಂ ಮಾ ಕುರುದ್ಧಂ | 20 ಹೇ ಬಾಲಾಃ, ಯೂಯಂ ಸರ್ವವಿಷಯೇ ಪಿತೋರಾಜ್ಞಾಗ್ರಾಹಿಣೋ ಭವತ ಯತಸ್ತದೇವ ಪ್ರಭೋಃ ಸನ್ನೋಷಜನಕಂ | 21 ಹೇ ಪಿತರಃ, ಯುಷ್ಮಾಕಂ ಸನ್ತಾನಾ ಯತ್ ಕಾಶರಾ ನ ಭವೇಯುಸ್ತದರ್ಥಂ ತಾನ್ ಪ್ರತಿ ಮಾ ರೋಷಯತ | 22 ಹೇ ದಾಸಾಃ, ಯೂಯಂ ಸರ್ವವಿಷಯ ಏಹಿಕಪ್ರಭೂನಾಮ್ ಆಜ್ಞಾಗ್ರಾಹಿಣೋ ಭವತ ದೃಷ್ಟಿಗೋಚರೀಯಸೇವಯಾ ಮಾನವೇಭ್ಯೋ ರೋಚಿತಂ ಮಾ ಯತದ್ಧಂ ಕಿನ್ತು ಸರಲಾನ್ತಃಕರಣೈಃ ಪ್ರಭೋ ಭಾರ್ತಾ ಕಾರ್ಯಂ ಕುರುದ್ಧಂ | 23 ಯಚ್ಚ ಕುರುದ್ಧೇ ತತ್ ಮಾನುಷಮನುದ್ದಿಶ್ಯ ಪ್ರಭುಮ್ ಉದ್ದಿಶ್ಯ ಪ್ರಫುಲ್ಲಮನಸಾ ಕುರುದ್ಧಂ, 24 ಯತೋ ವಯಂ ಪ್ರಭುತಃ ಸ್ವರ್ಗಾಧಿಕಾರರೂಪಂ ಫಲಂ ಲಪ್ಸ್ಯಾಮಹ ಇತಿ ಯೂಯಂ ಜಾನೀಥ ಯಸ್ಮಾದ್ ಯೂಯಂ ಪ್ರಭೋಃ ಖ್ರೀಷ್ಣಸ್ಯ ದಾಸಾ ಭವಥ | 25 ಕಿನ್ತು ಯಃ ಕಶ್ಚಿದ್ ಅನುಚಿತಂ ಕರ್ಮ ಕರೋತಿ ಸ ತಸ್ಯಾನುಚಿತಕರ್ಮಣಃ ಫಲಂ ಲಪ್ಸ್ಯತೇ ತತ್ರ ಕೋಽಪಿ ಪಕ್ಷಪಾತೋ ನ ಭವಿಷ್ಯತಿ |

4 ಅಪರಶ್ಚ ಹೇ ಅಧಿಪತಯಃ, ಯೂಯಂ ದಾಸಾನ್ ಪ್ರತಿ ನ್ಯಾಯ್ಯಂ ಯಥಾರ್ಥಇಚ್ಛಾಚರಣಂ ಕುರುದ್ಧಂ ಯುಷ್ಮಾಕಮಪ್ಯೇಕೋಽಧಿಪತೀಃ ಸ್ವರ್ಗೇ ವಿದ್ಯತ ಇತಿ ಜಾನೀತ | 2 ಯೂಯಂ ಪ್ರಾರ್ಥನಾಯಾಂ ನಿತ್ಯಂ ಪ್ರವರ್ತದ್ಧಂ ಧನ್ಯವಾದಂ ಕುರ್ವನ್ತಸ್ತತ್ರ ಪ್ರಬುದ್ಧಾಸ್ತಿಷ್ಠತ ಚ | 3 ಪ್ರಾರ್ಥನಾಕಾಲೇ ಮಮಾಪಿ ಕೃತೇ ಪ್ರಾರ್ಥನಾಂ ಕುರುದ್ಧಂ, 4 ಫಲತಃ ಖ್ರೀಷ್ಣಸ್ಯ ಯನ್ನಿಗೂಢವಾಕ್ಯಕಾರಣಾದ್ ಅಹಂ ಬದ್ಧೋಽಭವಂ ತತ್ರ ಕಾಶಾಯೇಶ್ವರೋ ಯತ್ ಮದರ್ಥಂ ವಾಗ್ಧಾರಂ ಕುರ್ಯಾತ್, ಅಹಂಚ್ಚ ಯಥೋಚಿತಂ ತತ್ ಪ್ರಕಾಶಯಿತುಂ ಶಕ್ನುಯಾಮ್ ಏತತ್ ಪ್ರಾರ್ಥಯದ್ಧಂ | 5 ಯೂಯಂ ಸಮಯಂ ಬಹುಮೂಲ್ಯಂ ಜ್ಞಾತ್ವಾ ಬಹಿಃಸ್ಥಾನ್ ಲೋಕಾನ್ ಪ್ರತಿ ಜ್ಞಾನಾಚಾರಂ ಕುರುದ್ಧಂ | 6 ಯುಷ್ಮಾಕಮ್ ಆಲಾಪಃ ಸರ್ವದಾನುಗ್ರಹಸೂಚಕೋ ಲವಣೇನ ಸುಸ್ವಾದುಶ್ಚ ಭವತು ಯಸ್ಮೈ ಯದುತ್ತರಂ ದಾತವ್ಯಂ ತದ್ ಯುಷ್ಮಾಭಿರವಗಮ್ಯತಾಂ | 7 ಮಮ ಯಾ ದಶಾಶಿ ತಾಂ ತುಖಿಕನಾಮಾ ಪ್ರಭೌ ಪ್ರಿಯೋ ಮಮ ಭ್ರಾತಾ ವಿಶ್ವಸನೀಯಃ ಪರಿಚಾರಕಃ ಸಹದಾಸಶ್ಚ ಯುಷ್ಮಾನ್ ಜ್ಞಾಪಯಿಷ್ಯತಿ | 8 ಸ ಯದ್ ಯುಷ್ಮಾಕಂ ದಶಾಂ ಜಾನೀಯಾತ್ ಯುಷ್ಮಾಕಂ ಮನಾಂಸಿ ನಾನ್ವಯೇಚ್ಚ ತದರ್ಥಮೇವಾಹಂ 9 ತಮ್ ಓನೀಷಿಮನಾಮಾನಶ್ಚ ಯುಷ್ಮದ್ದೇಶೀಯಂ ವಿಶ್ವಸ್ತಂ ಪ್ರಿಯಂಚ್ಚ ಭ್ರಾತರಂ ಪ್ರೇಷಿತವಾನ್ ತೌ ಯುಷ್ಮಾನ್ ಅತ್ರತ್ಯಾಂ ಸರ್ವವಾರ್ತಾಂ ಜ್ಞಾಪಯಿಷ್ಯತಃ | 10 ಆರಿಷ್ಟಾರ್ಥಿನಾಮಾ ಮಮ ಸಹಬನ್ದೀ ಬರ್ಣಬ್ಧಾ ಭಾಗಿನೇಯೋ ಮಾರ್ಕೋ ಯುಷ್ಮನಾಮ್ನಾ ವಿಖ್ಯಾತೋ ಯೀಶುಶ್ಚೈತೇ ಭಿನ್ನತ್ಯಚೋ ಭ್ರಾತರೋ ಯುಷ್ಮಾನ್ ನಮಸ್ಕಾರಂ ಜ್ಞಾಪಯನ್ತಿ, ತೇಷಾಂ ಮದ್ಯೇ ಮಾರ್ಕಮಧಿ ಯೂಯಂ ಪೂರ್ವಮ್ ಆಜ್ಞಾಪಿತಾಃ ಸ ಯದಿ ಯುಷ್ಮತ್ಸಮೀಪಮ್ ಉಪತಿಷ್ಠೇತ್ ತರ್ಹಿ ಯುಷ್ಮಾಭಿ ಗೃಹ್ಯತಾಂ | 11 ಕೇವಲಮೇತ ಈಶ್ವರರಾಜ್ಯೇ ಮಮ ಸಾನ್ವನಾಜನಕಾಃ ಸಹಕಾರಿಣೋಽಭವನ್ | 12 ಖ್ರೀಷ್ಣಸ್ಯ ದಾಸೋ ಯೋ ಯುಷ್ಮದ್ದೇಶೀಯ ಇಪಘಾಃ ಸ ಯುಷ್ಮಾನ್ ನಮಸ್ಕಾರಂ ಜ್ಞಾಪಯತಿ ಯೂಯಂಚ್ಚೇಶ್ವರಸ್ಯ ಸರ್ವಸ್ಮಿನ್

ಮನೋಽಭಿಲಾಷೇ ಯತ್ ಸಿದ್ಧಾಃ ಪೂರ್ಣಾಶ್ಚ ಭವೇತ ತದರ್ಥಂ ಸ ನಿತ್ಯಂ ಪ್ರಾರ್ಥನಯಾ ಯುಷ್ಮಾಕಂ ಕೃತೇ ಯತತೇ | 13
 ಯುಷ್ಮಾಕಂ ಲಾಯದಿಕೇಯಾಸ್ಥಿತಾನಾಂ ಹಿಯರಾಪಲಿಸ್ಥಿತಾನಾಞ್ಚ ಭ್ರಾತೃಣಾಂ ಹಿತಾಯ ಸೋಽತೀವ ಚೇಷ್ಟತ ಇತ್ಯಸ್ಮಿನ್
 ಅಹಂ ತಸ್ಯ ಸಾಕ್ಷೀ ಭವಾಮಿ | 14 ಲೂಕನಾಮಾ ಪ್ರಿಯಶ್ಚಿಕಿತ್ಸಕೋ ದೀಮಾಶ್ಚ ಯುಷ್ಮಭ್ಯಂ ನಮಸ್ಕುವರ್ವತೇ | 15 ಯೂಯಂ
 ಲಾಯದಿಕೇಯಾಸ್ಥಾನ್ ಭ್ರಾತೃನ್ ನುಮ್ಭಾಂ ತದ್ಗೃಹಸ್ಥಿತಾಂ ಸಮಿತಿಞ್ಚ ಮಮ ನಮಸ್ಕಾರಂ ಜ್ಞಾಪಯತ | 16 ಅಪರಂ
 ಯುಷ್ಮತ್ಸನ್ನಿಧೌ ಪತ್ರಸ್ಯಾಸ್ಯ ಪಾಠೇ ಕೃತೇ ಲಾಯದಿಕೇಯಾಸ್ಥಸಮಿತಾವಪಿ ತಸ್ಯ ಪಾಠೋ ಯಥಾ ಭವೇತ್ ಲಾಯದಿಕೇಯಾಞ್ಚ
 ಯತ್ ಪತ್ರಂ ಮಯಾ ಪ್ರಹಿತಂ ತದ್ ಯಥಾ ಯುಷ್ಮಾಭಿರಪಿ ಪಠ್ಯೇತ ತಥಾ ಚೇಷ್ಟದ್ಧಂ | 17 ಅಪರಮ್ ಆರ್ಖಿಪ್ಪಂ ವದತ
 ಪ್ರಭೋ ಯುತ್ ಪರಿಚರ್ಯಾಪದಂ ತ್ವಯಾಪ್ರಾಪಿ ತತ್ಸಾಧನಾಯ ಸಾವಧಾನೋ ಭವ | 18 ಅಹಂ ಪೌಲಃ ಸ್ವಹಸ್ತಾಕ್ಷರೇಣ
 ಯುಷ್ಮಾನ್ ನಮಸ್ಕಾರಂ ಜ್ಞಾಪಯಾಮಿ ಯೂಯಂ ಮಮ ಬನ್ಧನಂ ಸ್ಮರತ | ಯುಷ್ಮಾನ್ ಪ್ರತ್ಯನುಗ್ರಹೋ ಭೂಯಾತ್ |
 ಆಮೇನ |

೧ ಧಿಷಲನೀಕಿನಃ

1 ಪೌಲಃ ಸಿಲ್ವಾನಸ್ಸೀಮಧಿಯಶ್ಚ ಪಿತುರೀಶ್ವರಸ್ಯ ಪ್ರಭೋ ಯೀಶುಖ್ರೀಷ್ಟಸ್ಯ ಚಾಶ್ರಯಂ ಪ್ರಾಪ್ತಾ ಧಿಷಲನೀಕೀಯಸಮಿತಿಂ ಪ್ರತಿ ಪತ್ರಂ ಲಿಖನ್ತಿ | ಅಸ್ಮಾಕಂ ತಾತ ಈಶ್ವರಃ ಪ್ರಭು ಯೀಶುಖ್ರೀಷ್ಟಶ್ಚ ಯುಷ್ಮಾನ್ ಪ್ರತ್ಯನುಗ್ರಹಂ ಶಾನ್ತಿಂ ಕ್ರಿಯಾಸ್ತಾಂ | 2 ವಯಂ ಸರ್ವೇಷಾಂ ಯುಷ್ಮಾಕಂ ಕೃತೇ ಈಶ್ವರಂ ಧನ್ಯಂ ವದಾಮಃ ಪ್ರಾರ್ಥನಾಸಮಯೇ ಯುಷ್ಮಾಕಂ ನಾಮೋಚ್ಚಾರಯಾಮಃ, 3 ಅಸ್ಮಾಕಂ ತಾತಸ್ಯೇಶ್ವರಸ್ಯ ಸಾಕ್ಷಾತ್ ಪ್ರಭೌ ಯೀಶುಖ್ರೀಷ್ಟೇ ಯುಷ್ಮಾಕಂ ವಿಶ್ವಾಸೇನ ಯತ್ ಕಾರ್ಯಂ ಪ್ರೇಮ್ನಾ ಯಃ ಪರಿಶ್ರಮಃ ಪ್ರತ್ಯಾಶಯಾ ಚ ಯಾ ತಿತಿಕ್ವಾ ಜಾಯತೇ 4 ತತ್ ಸರ್ವಂ ನಿರನ್ತರಂ ಸ್ಮರಾಮಶ್ಚ | ಹೇ ಪಿಯುಭಾತರಃ, ಯೂಯಮ್ ಈಶ್ವರೇಣಾಭಿರುಚಿತಾ ಲೋಕಾ ಇತಿ ವಯಂ ಜಾನೀಮಃ | 5 ಯತೋಽಸ್ಮಾಕಂ ಸುಸಂವಾದಃ ಕೇವಲಶಬ್ದೇನ ಯುಷ್ಮಾನ್ ನ ಪ್ರವಿಶ್ಯ ಶಕ್ಯಾ ಪವಿತ್ರೇಣಾತ್ಮನಾ ಮಹೋತ್ಸಾಹೇನ ಚ ಯುಷ್ಮಾನ್ ಪ್ರಾವಿಶತ್ | ವಯನ್ಯು ಯುಷ್ಮಾಕಂ ಕೃತೇ ಯುಷ್ಮನ್ಮದ್ಯೇ ಕೀದೃಶಾ ಅಭವಾಮ ತದ್ ಯುಷ್ಮಾಭಿ ಜ್ಞಾಯತೇ | 6 ಯೂಯಮಪಿ ಬಹುಕ್ಲೇಶಭೋಗೇನ ಪವಿತ್ರೇಣಾತ್ಮನಾ ದತ್ತೇನಾನಂದೇನ ಚ ವಾಕ್ಯಂ ಗೃಹೀತ್ವಾಸ್ಮಾಕಂ ಪ್ರಭೋಶ್ಚಾನುಗಾಮಿನೋಽಭವತ | 7 ತೇನ ಮಾಕಿದನಿಯಾಖಾಯಾದೇಶಯೋ ಯಾವನ್ನೋ ವಿಶ್ವಾಸಿನೋ ಲೋಕಾಃ ಸನ್ತಿ ಯೂಯಂ ತೇಷಾಂ ಸರ್ವೇಷಾಂ ನಿರರ್ಶನಸ್ವರೂಪಾ ಜಾತಾಃ | 8 ಯತೋ ಯುಷ್ಮತ್ತಃ ಪ್ರತಿನಾದಿತಯಾ ಪ್ರಭೋ ವಾಣ್ಯ ಮಾಕಿದನಿಯಾಖಾಯಾದೇಶೌ ವ್ಯಾಪ್ತೌ ಕೇವಲಮೇತನ್ನಹಿ ಕಿನ್ವಿಶ್ವರೇ ಯುಷ್ಮಾಕಂ ಯೋ ವಿಶ್ವಾಸಸ್ಯ ವಾರ್ತಾ ಸರ್ವತ್ರಾಶ್ರಯಿ, ತಸ್ಮಾತ್ ತತ್ರ ವಾಕ್ಯಕಥನಮ್ ಅಸ್ಮಾಕಂ ನಿಷ್ಪ್ರಯೋಜನಂ | 9 ಯತೋ ಯುಷ್ಮನ್ಮದ್ಯೇ ವಯಂ ಕೀದೃಶಂ ಪ್ರವೇಶಂ ಪ್ರಾಪ್ತಾ ಯೂಯಂ ಕಥಂ ಪ್ರತಿಮಾ ವಿಹಾಯೇಶ್ವರಂ ಪ್ರತ್ಯಾವರ್ತಮ್ ಅಮರಂ ಸತ್ಯಮೀಶ್ವರಂ ಸೇವಿತುಂ 10 ಮೃತಗಣಮಧ್ಯಾಚ್ಚ ತೇನೋತ್ಪಾಪಿತಸ್ಯ ಪುತ್ರಸ್ಯಾರ್ಥತ ಆಗಾಮಿಕೋಧಾದ್ ಅಸ್ಮಾಕಂ ನಿಸ್ಕಾರಯಿತು ಯೀಶೋಃ ಸ್ವರ್ಗಾದ್ ಆಗಮನಂ ಪ್ರತೀಕ್ಷಿತುಮ್ ಆರಭದ್ವಮ್ ಏತತ್ ಸರ್ವಂ ತೇ ಲೋಕಾಃ ಸ್ವಯಮ್ ಅಸ್ಮಾನ್ ಜ್ಞಾಪಯನ್ತಿ |

2 ಹೇ ಭಾತರಃ, ಯುಷ್ಮನ್ಮದ್ಯೇ ಽಸ್ಮಾಕಂ ಪ್ರವೇಶೋ ನಿಷ್ಕಲೋ ನ ಜಾತ ಇತಿ ಯೂಯಂ ಸ್ವಯಂ ಜಾನೀಥ | 2 ಅಪರಂ ಯುಷ್ಮಾಭಿ ಯಥಾಶ್ರಮಿ ತಥಾ ಪೂರ್ವಂ ಫಿಲಿಪೀನಗರೇ ಕ್ಷಿಷ್ಟಾ ನಿನ್ನಿಶಾಶ್ಚ ಸನ್ನೋಽಪಿ ವಯಮ್ ಈಶ್ವರಾದ್ ಉತ್ಸಾಹಂ ಲಬ್ಧ್ವಾ ಬಹುಯತ್ನೇನ ಯುಷ್ಮಾನ್ ಈಶ್ವರಸ್ಯ ಸುಸಂವಾದಮ್ ಅಭೋಧಯಾಮ | 3 ಯತೋಽಸ್ಮಾಕಮ್ ಆದೇಶೋ ಭ್ರಾನ್ತೇರಶುಚಿಭಾವಾದ್ ವೋತ್ಸನ್ನಃ ಪ್ರವಚ್ಛನಾಯುಕ್ತೋ ವಾ ನ ಭವತಿ | 4 ಕಿನ್ವಿಶ್ವರೇಣಾಸ್ಮಾನ್ ಪರೀಕ್ಷ್ಯ ವಿಶ್ವಸನೀಯಾನ್ ಮತ್ಪಾ ಚ ಯದ್ವತ್ ಸುಸಂವಾದೋಽಸ್ಮಾಸು ಸಮಾರ್ಪತ ತದ್ವದ್ ವಯಂ ಮಾನವೇಭ್ಯೋ ನ ರುರೋಚಿಷಮಾಣಾಃ ಕಿನ್ವಸ್ತದನ್ತಃಕರಣಾನಾಂ ಪರೀಕ್ಷಕಾಯೇಶ್ವರಾಯ ರುರೋಚಿಷಮಾಣಾ ಭಾಷಾಮಹೇ | 5 ವಯಂ ಕದಾಪಿ ಸ್ತುತಿದಾನೋ ನಾಭವಾಮೇತಿ ಯೂಯಂ ಜಾನೀಥ ಕದಾಪಿ ಛಲವಸ್ತೇಣ ಲೋಭಂ ನಾಚ್ಛಾದಯಾಮೇತ್ಯಸ್ಮಿನ್ ಈಶ್ವರಃ ಸಾಕ್ಷೀ ವಿದ್ಯತೇ | 6 ವಯಂ ಖ್ರೀಷ್ಟಸ್ಯ ಪ್ರೇರಿತಾ ಇವ ಗೌರವಾನ್ವಿತಾ ಭವಿತುಮ್ ಅಶಕ್ಯಾಮ ಕಿನ್ಯು ಯುಷ್ಮತ್ತಃ ಪರಸ್ಮಾದ್ ವಾ ಕಸ್ಮಾದಪಿ ಮಾನವಾದ್ ಗೌರವಂ ನ ಲಿಪ್ಸಮಾನಾ ಯುಷ್ಮನ್ಮದ್ಯೇ ಮೃದುಭಾವಾ ಭೂತ್ವಾವರ್ತಮಹಿ | 7 ಯಥಾ ಕಾಚಿನ್ಯಾತಾ ಸ್ತೀಕೀಯಶಿಶೂನ್ ಪಾಲಯತಿ ತಥಾ ವಯಮಪಿ ಯುಷ್ಮಾನ್ ಕಾಜ್ಞಮಾಣಾ 8 ಯುಷ್ಮಭ್ಯಂ ಕೇವಲಮ್ ಈಶ್ವರಸ್ಯ ಸುಸಂವಾದಂ ತನ್ನಹಿ ಕಿನ್ಯು ಸ್ವಕೀಯಪ್ರಾಣಾನ್ ಅಪಿ ದಾತುಂ ಮನೋಭಿರಭ್ಯಲಷಾಮ, ಯತೋ ಯೂಯಮ್ ಅಸ್ಮಾಕಂ ಸ್ನೇಹಪಾತ್ರಾಣ್ಯಭವತ | 9 ಹೇ ಭಾತರಃ, ಅಸ್ಮಾಕಂ ಶ್ರಮಃ ಕ್ಲೇಶಶ್ಚ ಯುಷ್ಮಾಭಿಃ ಸ್ಮರ್ಯತೇ ಯುಷ್ಮಾಕಂ ಕೋಽಪಿ ಯದ್ ಭಾರಗ್ರಸ್ತೋ ನ ಭವೇತ್ ತದರ್ಥಂ ವಯಂ ದಿವಾನಿಶಂ ಪರಿಶ್ರಾಮ್ಯನ್ನೋ ಯುಷ್ಮನ್ಮದ್ಯ ಈಶ್ವರಸ್ಯ ಸುಸಂವಾದಮಘೋಷಯಾಮ | 10 ಅಪರಂ ವಿಶ್ವಾಸಿನೋ ಯುಷ್ಮಾನ್ ಪ್ರತಿ ವಯಂ ಕೀದೃಶಂ ಪವಿತ್ರತ್ವಯಥಾರ್ಥತ್ವನಿದೋಃಷತ್ಪಾಚಾರಿಣೋಽಭವಾಮೇತ್ಯಸ್ಮಿನ್ ಈಶ್ವರೋ ಯೂಯಂ ಸಾಕ್ಷೀ ಆದ್ಧೇ | 11 ಅಪರಂ ಯದ್ವತ್ ಪಿತಾ ಸ್ವಬಾಲಕಾನ್ ತದ್ವದ್ ವಯಂ ಯುಷ್ಮಾಕಮ್ ಏಕೈಕಂ ಜನಮ್ ಉಪದಿಷ್ಟವನ್ತಃ ಸಾನ್ವಿತವನ್ತಶ್ಚ 12 ಯ ಈಶ್ವರಃ ಸ್ತೀಯರಾಜ್ಯಾಯ ವಿಭವಾಯ ಚ ಯುಷ್ಮಾನ್ ಆಹೂತವಾನ್ ತದುಪಯುಕ್ತಾಚರಣಾಯ ಯುಷ್ಮಾನ್ ಪ್ರವರ್ತಿತವನ್ತಶ್ಚೇತಿ ಯೂಯಂ ಜಾನೀಥ | 13 ಯಸ್ಮಿನ್ ಸಮಯೇ ಯೂಯಮ್ ಅಸ್ಮಾಕಂ ಮುಖಾದ್ ಈಶ್ವರೇಣ ಪ್ರತಿಶ್ರುತಂ ವಾಕ್ಯಮ್ ಅಲಭದ್ವಂ ತಸ್ಮಿನ್ ಸಮಯೇ ತತ್ ಮಾನುಷಾಣಾಂ ವಾಕ್ಯಂ ನ ಮತ್ಪ್ರೇಶ್ವರಸ್ಯ ವಾಕ್ಯಂ ಮತ್ಪಾ ಗೃಹೀತವನ್ತ ಇತಿ ಕಾರಣಾದ್ ವಯಂ ನಿರನ್ತರಮ್ ಈಶ್ವರಂ ಧನ್ಯಂ ವದಾಮಃ, ಯತಸ್ತದ್ ಈಶ್ವರಸ್ಯ ವಾಕ್ಯಮ್ ಇತಿ ಸತ್ಯಂ ವಿಶ್ವಾಸಿನಾಂ ಯುಷ್ಮಾಕಂ ಮದ್ಯೇ ತಸ್ಯ ಗುಣಃ ಪ್ರಕಾಶತೇ ಚ | 14 ಹೇ ಭಾತರಃ, ಖ್ರೀಷ್ಟಾಶ್ರಿತವತ್ಯ ಈಶ್ವರಸ್ಯ ಯಾಃ ಸಮಿತ್ಯೋ ಯಿಹೂದಾದೇಶೇ ಸನ್ತಿ ಯೂಯಂ ತಾಸಾಮ್ ಅನುಕಾರಿಣೋಽಭವತ, ತದ್ಭಕ್ತಾ ಲೋಕಾಶ್ಚ

ಯದ್ದದ್ದ ಯಿಹೂದಿಲೋಕೇಭ್ಯಸ್ತದ್ದದ್ದ ಯೂಯಮಪಿ ಸ್ವಜಾತೀಯಲೋಕೇಭ್ಯೋ ದುಃಖಮ್ ಅಲಭದ್ದಂ | 15 ತೇ ಯಿಹೂದೀಯಾಃ ಪ್ರಭುಂ ಯೀಶುಂ ಭವಿಷ್ಯದ್ವಾದಿನಶ್ಚ ಹತವನ್ನೋ ಸ್ಮಾನ್ ದೂರೀಕೃತವನ್ನಶ್ಚ ತ ಈಶ್ವರಾಯ ನ ರೋಚನ್ತೇ ಸರ್ವೇಷಾಂ ಮಾನವಾನಾಂ ವಿಪಕ್ಷಾ ಭವನ್ತಿ ಚ; 16 ಅಪರಂ ಭಿನ್ನಜಾತೀಯಲೋಕಾನಾಂ ಪರಿತ್ರಾಣಾರ್ಥಂ ತೇಷಾಂ ಮಧ್ಯೇ ಸುಸಂವಾದಘೋಷಣಾದ್ ಅಸ್ಮಾನ್ ಪ್ರತಿಷೇಧನ್ತಿ ಚೇತ್ಥಂ ಸ್ತ್ರೀಯಪಾಪಾನಾಂ ಪರಿಮಾಣಮ್ ಉತ್ತರೋತ್ತರಂ ಪೂರಯನ್ತಿ, ಕಿನ್ನು ತೇಷಾಮ್ ಅನ್ತಕಾರೀ ಕ್ರೋಧಸ್ತಾನ್ ಉಪಕ್ರಮತೇ | 17 ಹೇ ಭ್ರಾತರಃ ಮನಸಾ ನಹಿ ಕಿನ್ನು ವದನೇನ ಕಿಯತ್ಕಾಲಂ ಯುಷ್ಮತ್ಪೋ ಸ್ಮಾಕಂ ವಿಚ್ಛೇದೇ ಜಾತೇ ವಯಂ ಯುಷ್ಮಾಕಂ ಮುಖಾನಿ ದ್ರಷ್ಟುಮ್ ಅತ್ಯಾಕಾಂಕ್ಷಯಾ ಬಹು ಯತಿತವನ್ತಃ | 18 ದ್ವಿರೇಕಕೃತ್ವೋ ವಾ ಯುಷ್ಮತ್ಸಮೀಪಗಮನಾಯಾಸ್ಮಾಕಂ ವಿಶೇಷತಃ ಪೌಲಸ್ತ್ಯ ಮಮಾಭಿಲಾಷೋಽಭವತ್ ಕಿನ್ನು ಶಯತಾನೋಃ ಸ್ಮಾನ್ ನಿವಾರಿತವಾನ್ | 19 ಯತೋಽಸ್ಮಾಕಂ ಕಾ ಪ್ರತ್ಯಾಶಾ ಕೋ ವಾನನ್ತಃ ಕಿಂ ವಾ ಶ್ಲಾಘ್ಯಕಿರೀಟಿಂ? ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯಾಗಮನಕಾಲೇ ತತ್ಸಮ್ಮುಖಸ್ಯಾ ಯೂಯಂ ಕಿಂ ತನ್ನ ಭವಿಷ್ಯಥ? 20 ಯೂಯಮ್ ಏವಾಸ್ಮಾಕಂ ಗೌರವಾನನ್ದಸ್ವರೂಪಾ ಭವಥ |

3 ಅತೋಽಹಂ ಯದಾ ಸನ್ನೇಹಂ ಪುನಃ ಸೋಡುಂ ನಾಶಕ್ನುವಂ ತದಾನೀಮ್ ಅಧೀನೀನಗರ ಏಕಾಕೀ ಸ್ಥಾಕಂ ನಿಶ್ಚಿತ್ಯ 2 ಸ್ವಭ್ರಾತರಂ ಖ್ರೀಷ್ಟಸ್ಯ ಸುಸಂವಾದೇ ಸಹಕಾರಿಣಿಷ್ಠೇಶ್ವರಸ್ಯ ಪರಿಚಾರಕಂ ತೀಮಧಿಯಂ ಯುಷ್ಮತ್ಸಮೀಪಮ್ ಅಪ್ರೇಷಯಂ | 3 ವತ್ತರಮಾನೈಃ ಕ್ಲೇಶೈಃ ಕಸ್ಯಾಪಿ ಚಾಞ್ಞಲ್ಯಂ ಯಥಾ ನ ಜಾಯತೇ ತಥಾ ತೇ ತ್ವಯಾ ಸ್ಥಿರೀಕ್ರಿಯಂತಾಂ ಸ್ವಕೀಯಧರ್ಮಮಧಿ ಸಮಾಶ್ಚಾಸ್ತಾನ್ಯಾಞ್ಞೇತಿ ತಮ್ ಆದಿಶಂ | 4 ವಯಮೇತಾದ್ಯಶೇ ಕ್ಲೇಶೇ ನಿಯುಕ್ತಾ ಆಸ್ಮಹ ಇತಿ ಯೂಯಂ ಸ್ವಯಂ ಜಾನೀಥ, ಯತೋಽಸ್ಮಾಕಂ ದುರ್ಗತಿ ಭವಿಷ್ಯತೀತಿ ವಯಂ ಯುಷ್ಮಾಕಂ ಸಮೀಪೇ ಸ್ಥಿತಿಕಾಲೇಽಪಿ ಯುಷ್ಮಾನ್ ಅಬೋಧಯಾಮ, ತಾದ್ಯಶಮೇವ ಚಾಭವತ್ ತದಪಿ ಜಾನೀಥ | 5 ತಸ್ಮಾತ್ ಪರೀಕ್ಷಕೇಣ ಯುಷ್ಮಾಸು ಪರೀಕ್ಷಿತೇಷ್ವಸ್ಮಾಕಂ ಪರಿಶ್ರಮೋ ವಿಫಲೋ ಭವಿಷ್ಯತೀತಿ ಭಯಂ ಸೋಡುಂ ಯದಾಹಂ ನಾಶಕ್ನುವಂ ತದಾ ಯುಷ್ಮಾಕಂ ವಿಶ್ವಾಸಸ್ಯ ತತ್ತ್ವಾ ವಧಾರಣಾಯ ತಮ್ ಅಪ್ರೇಷಯಂ | 6 ಕಿನ್ತ್ವಧುನಾ ತೀಮಧಿಯೋ ಯುಷ್ಮತ್ಸಮೀಪಾದ್ ಅಸ್ಮತ್ಸನ್ನಿಧಿಮ್ ಆಗತ್ಯ ಯುಷ್ಮಾಕಂ ವಿಶ್ವಾಸಪ್ರೇಮಣೀ ಅಧ್ಯಸ್ಮಾನ್ ಸುವಾರ್ತಾಂ ಜ್ಞಾಪಿತವಾನ್ ವಯಂಞ್ಞ ಯಥಾ ಯುಷ್ಮಾನ್ ಸ್ಮರಾಮಸ್ತಥಾ ಯೂಯಮಪ್ಯಸ್ಮಾನ್ ಸರ್ವದಾ ಪ್ರಣಯೇನ ಸ್ಮರಥ ದ್ರಷ್ಟುಮ್ ಆಕಾಂಕ್ಷದ್ಧೇ ಚೇತಿ ಕಥಿತವಾನ್ | 7 ಹೇ ಭ್ರಾತರಃ, ವಾರ್ತಾಮಮಾಂ ಪ್ರಾಪ್ಯ ಯುಷ್ಮಾನಧಿ ವಿಶೇಷತೋ ಯುಷ್ಮಾಕಂ ಕ್ಲೇಶದುಃಖಾನ್ಯಧಿ ಯುಷ್ಮಾಕಂ ವಿಶ್ವಾಸಾದ್ ಅಸ್ಮಾಕಂ ಸಾನ್ವನಾಜಾಯತ; 8 ಯತೋ ಯೂಯಂ ಯದಿ ಪ್ರಭಾವವತಿಷ್ಠಥ ತರ್ಹ್ಯನೇನ ವಯಮ್ ಅಧುನಾ ಜೀವಾಮಃ | 9 ವಯಂಞ್ಞಾದೀಯೇಶ್ವರಸ್ಯ ಸಾಕ್ಷಾದ್ ಯುಷ್ಮತ್ಪೋ ಜಾತೇನ ಯೇನಾನನ್ನೇನ ಪ್ರಪುಲ್ಲಾ ಭವಾಮಸ್ತಸ್ಯ ಕೃತ್ಸನ್ಯಾನನ್ದಸ್ಯ ಯೋಗ್ಯರೂಪೇಣೇಶ್ವರಂ ದನ್ಯಂ ವದಿತುಂ ಕಥಂ ಶಕ್ತ್ಯಾಮಃ? 10 ವಯಂ ಯೇನ ಯುಷ್ಮಾಕಂ ಪದನಾನಿ ದ್ರಷ್ಟುಂ ಯುಷ್ಮಾಕಂ ವಿಶ್ವಾಸೇ ಯದ್ ಅಸಿದ್ಧಂ ವಿದಿತೇ ತತ್ ಸಿದ್ಧೀಕರ್ತೃಞ್ಞ ಶಕ್ತ್ಯಾಮಸ್ತಾದ್ಯಶಂ ವರಂ ದಿವಾನಿಶಂ ಪ್ರಾರ್ಥಯಾಮಹೇ | 11 ಅಸ್ಮಾಕಂ ತಾತೇನೇಶ್ವರೇಣ ಪ್ರಭುನಾ ಯೀಶುಖ್ರೀಷ್ಟೇನ ಚ ಯುಷ್ಮತ್ಸಮೀಪಗಮನಾಯಾಸ್ಮಾಕಂ ಪನ್ಯಾ ಸುಗಮಃ ಕ್ರಿಯತಾಂ | 12 ಪರಸ್ಪರಂ ಸರ್ವಾಂಶ್ಚ ಪ್ರತಿ ಯುಷ್ಮಾಕಂ ಪ್ರೇಮ ಯುಷ್ಮಾನ್ ಪ್ರತಿ ಚಾಸ್ಮಾಕಂ ಪ್ರೇಮ ಪ್ರಭುನಾ ವರ್ಧ್ಯತಾಂ ಬಹುಫಲಂ ಕ್ರಿಯತಾಞ್ಞ | 13 ಅಪರಮಸ್ಮಾಕಂ ಪ್ರಭು ಯೀಶುಖ್ರೀಷ್ಟಃ ಸ್ವಕೀಯೈಃ ಸವೈರ್ಹೈಃ ಪವಿತ್ರಲೋಕೈಃ ಸಾರ್ಧಂ ಯದಾಗಮಿಷ್ಯತಿ ತದಾ ಯೂಯಂ ಯಥಾಸ್ಮಾಕಂ ತಾತಸ್ಯೇಶ್ವರಸ್ಯ ಸಮ್ಮುಖೇ ಪವಿತ್ರತಯಾ ನಿರೋಽಪಾ ಭವಿಷ್ಯಥ ತಥಾ ಯುಷ್ಮಾಕಂ ಮನಾಂಸಿ ಸ್ಥಿರೀಕ್ರಿಯಂತಾಂ |

4 ಹೇ ಭ್ರಾತರಃ, ಯುಷ್ಮಾಭಿಃ ಕೀದ್ಯಗ್ ಆಚರಿತವ್ಯಂ ಈಶ್ವರಾಯ ರೋಚಿತವ್ಯಂ ತದದ್ರಷ್ಟೃತ್ವೋ ಯಾ ಶಿಕ್ಷಾ ಲಭ್ಯಾ ತದನುಸಾರಾತ್ ಪುನರತಿಶಯಂ ಯತ್ನಃ ಕ್ರಿಯತಾಮಿತಿ ವಯಂ ಪ್ರಭುಯೀಶುನಾ ಯುಷ್ಮಾನ್ ವಿನೀಯಾದಿಶಾಮಃ | 2 ಯತೋ ವಯಂ ಪ್ರಭುಯೀಶುನಾ ಕೀದ್ಯಶೀರಾಜ್ಞಾ ಯುಷ್ಮಾಸು ಸಮರ್ಪಿತವನ್ನಸ್ತದ್ ಯೂಯಂ ಜಾನೀಥ | 3 ಈಶ್ವರಸ್ಯಾಯಮ್ ಅಭಿಲಾಷೋ ಯದ್ ಯುಷ್ಮಾಕಂ ಪವಿತ್ರತಾ ಭವೇತ್, ಯೂಯಂ ವ್ಯಭಿಚಾರಾದ್ ದೂರೇ ತಿಷ್ಠತ | 4 ಯುಷ್ಮಾಕಮ್ ಏಕೈಕೋ ಜನಃ ಸ್ವಕೀಯಂ ಪ್ರಾಣಾಧಾರಂ ಪವಿತ್ರಂ ಮಾನ್ಯಞ್ಞ ರಕ್ಷತು, 5 ಯೇ ಚ ಭಿನ್ನಜಾತೀಯಾ ಲೋಕಾ ಈಶ್ವರಂ ನ ಜಾನನ್ತಿ ತ ಇವ ತತ್ ಕಾಮಾಭಿಲಾಷಸ್ಯಾಧೀನಂ ನ ಕರೋತು | 6 ಏತಸ್ಮಿನ್ ವಿಷಯೇ ಕೋಽಪ್ಯತ್ಯಾಚಾರೀ ಭೂತ್ವಾ ಸ್ವಭ್ರಾತರಂ ನ ವಞ್ಞಯತು ಯತೋಽಸ್ಮಾಭಿಃ ಪೂರ್ವ್ವಂ ಯಥೋಕ್ತಂ ಪ್ರಮಾಣೀಕೃತಞ್ಞ ತಥೈವ ಪ್ರಭುರೇತಾದ್ಯಶಾನಾಂ ಕರ್ಮಣಾಂ ಸಮುಚಿತಂ ಫಲಂ ದಾಸ್ಯತಿ | 7 ಯಸ್ಮಾದ್ ಈಶ್ವರೋಽಸ್ಮಾನ್ ಅಶುಚಿತಾಯೈ ನಾಹೂತವಾನ್ ಕಿನ್ನು

ಪವಿತ್ರತ್ವಾಯೈವಾಹೂತವಾನ್ | 8 ಅತೋ ಹೇತೋ ಯಃ ಕಶ್ಚಿದ್ ವಾಕ್ಯಮೇತನ್ನ ಗೃಹ್ಣಾತಿ ಸ ಮನುಷ್ಯಮ್ ಅವಜಾನಾತೀತಿ ನಹಿ ಯೇನ ಸ್ವಕೀಯಾತ್ಮಾ ಯುಷ್ಮದನ್ತರೇ ಸಮರ್ಪಿತಸ್ತಮ್ ಈಶ್ವರಮ್ ಏವಾವಜಾನಾತಿ | 9 ಭ್ರಾತೃಷು ಪ್ರೇಮಕರಣಮಧಿ ಯುಷ್ಮಾನ್ ಪ್ರತಿ ಮಮ ಲಿಖನಂ ನಿಷ್ಪ್ರಯೋಜನಂ ಯತೋ ಯೂಯಂ ಪರಸ್ಪರಂ ಪ್ರೇಮಕರಣಾಯೇಶ್ವರಶಿಕ್ಷಿತಾ ಲೋಕಾ ಆದ್ಧೇ | 10 ಕೃತ್ನೇ ಮಾಕಿದನಿಯಾದೇಶೇ ಚ ಯಾವನ್ನೋ ಭ್ರಾತರಃ ಸನ್ನಿ ತಾನ್ ಸರ್ವಾನ್ ಪ್ರತಿ ಯುಷ್ಮಾಭಿಸ್ತತ್ ಪ್ರೇಮ ಪ್ರಕಾಶ್ಯತೇ ತಥಾಪಿ ಹೇ ಭ್ರಾತರಃ, ವಯಂ ಯುಷ್ಮಾನ್ ವಿನಯಾಮಹೇ ಯೂಯಂ ಪುನ ಬ್ರಹ್ಮತರಂ ಪ್ರೇಮ ಪ್ರಕಾಶಯತ | 11 ಅಪರಂ ಯೇ ಬಹಿಸ್ಥಿತಾಸ್ತೇಷಾಂ ದೃಷ್ಟಿಗೋಚರೇ ಯುಷ್ಮಾಕಮ್ ಆಚರಣಂ ಯತ್ ಮನೋರಮ್ಯಂ ಭವೇತ್ ಕಸ್ಯಾಪಿ ವಸ್ತುನಶ್ಚಾಭಾವೋ ಯುಷ್ಮಾಕಂ ಯನ್ನ ಭವೇತ್, 12 ಏತದರ್ಥಂ ಯೂಯಮ್ ಅಸ್ತತ್ನೋ ಯಾದೃಶಮ್ ಆದೇಶಂ ಪ್ರಾಪ್ತವನ್ನಸ್ತಾದೃಶಂ ನಿರ್ವಿರೋಧಾಚಾರಂ ಕರ್ತುಂ ಸ್ವಸ್ತಕರ್ಮಣಿ ಮನಾಂಮಿ ನಿಧಾತುಂ ನಿಜಕರೈಶ್ಚ ಕಾರ್ಯಂ ಸಾಧಯತುಂ ಯತದ್ಧಂ | 13 ಹೇ ಭ್ರಾತರಃ ನಿರಾಶಾ ಅನ್ಯೇ ಲೋಕಾ ಇವ ಯೂಯಂ ಯನ್ನ ಶೋಚೇದ್ಧಂ ತದರ್ಥಂ ಮಹಾನಿದ್ರಾಗತಾನ್ ಲೋಕಾನಧಿ ಯುಷ್ಮಾಕಮ್ ಅಜ್ಞಾನತಾ ಮಯಾ ನಾಭಿಲಷ್ಯತೇ | 14 ಯೀಶು ಮ್ಯೂತವಾನ್ ಪುನರುಥಿತವಾಂಶ್ಚೇತಿ ಯದಿ ವಯಂ ವಿಶ್ವಾಸಮ್ ಸುಕಿಂ ಯೀಶುಮ್ ಆಶ್ರಿತಾನ್ ಮಹಾನಿದ್ರಾಪ್ರಾಪ್ತಾನ್ ಲೋಕಾನಪೀಶ್ವರೋಽವಶ್ಯಂ ತೇನ ಸಾರ್ಧಮ್ ಆನೇಷ್ಯತಿ | 15 ಯತೋಽಹಂ ಪ್ರಭೋ ವಾಕ್ಯೇನ ಯುಷ್ಮಾನ್ ಇದಂ ಜ್ಞಾಪಯಾಮಿ; ಅಸ್ಮಾಕಂ ಮಧ್ಯೇ ಯೇ ಜನಾಃ ಪ್ರಭೋರಾಗಮನಂ ಯಾವತ್ ಜೀವನ್ಮೋಽವಶೇಕ್ಷ್ಯಂತೇ ತೇ ಮಹಾನಿದ್ರಿತಾನಾಮ್ ಅಗ್ರಗಾಮಿನೋನ ನ ಭವಿಷ್ಯನ್ತಿ; 16 ಯತಃ ಪ್ರಭುಃ ಸಿಂಹನಾದೇನ ಪ್ರಧಾನಸ್ವರ್ಗದಾತಸ್ಯೋಚ್ಛ್ರೇಷ್ಠಃ ಶಬ್ದೇನೇಶ್ವರೀಯತರೋವಾದ್ಯೇನ ಚ ಸ್ವಯಂ ಸ್ವರ್ಗಾದ್ ಅವರೋಕ್ಷ್ಯತಿ ತೇನ ಖೀಷ್ಯಾಶ್ರಿತಾ ಮೃತಲೋಕಾಃ ಪ್ರಥಮಮ್ ಉತ್ಥಾಸ್ಯಾನ್ತಿ | 17 ಅಪರಮ್ ಅಸ್ಮಾಕಂ ಮಧ್ಯೇ ಯೇ ಜೀವನ್ಮೋಽವಶೇಕ್ಷ್ಯಂತೇ ತ ಆಕಾಶೇ ಪ್ರಭೋಃ ಸಾಕ್ಷಾತ್ಕರಣಾರ್ಥಂ ತೈಃ ಸಾರ್ಧಂ ಮೇಘವಾಹನೇನ ಹರಿಷ್ಯಂತೇ; ಇತ್ಥಂ ವಯಂ ಸರ್ವದಾ ಪ್ರಭುನಾ ಸಾರ್ಧಂ ಸ್ಥಾಸ್ಯಾಮಃ | 18 ಅತೋ ಯೂಯಮ್ ಏತಾಭಿಃ ಕಥಾಭಿಃ ಪರಸ್ಪರಂ ಸಾನ್ವಯತ |

5 ಹೇ ಭ್ರಾತರಃ, ಕಾಲಾನ್ ಸಮಯಾಂಶ್ಚಾಧಿ ಯುಷ್ಮಾನ್ ಪ್ರತಿ ಮಮ ಲಿಖನಂ ನಿಷ್ಪ್ರಯೋಜನಂ, 2 ಯತೋ ರಾತ್ರೌ ಯಾದ್ಯಕ್ ತಸ್ತರಸ್ತಾದ್ಯಕ್ ಪ್ರಭೋ ದಿನಮ್ ಉಪಸ್ಥಾಸ್ಯತೀತಿ ಯೂಯಂ ಸ್ವಯಮೇವ ಸಮ್ಯಗ್ ಜಾನೀಥ | 3 ಶಾನ್ತಿ ನಿರ್ವಿಘ್ನತ್ಯಜ್ಞ ವಿಧೃತ ಇತಿ ಯದಾ ಮಾನವಾ ವದಿಷ್ಯನ್ತಿ ತದಾ ಪ್ರಸವವೇದನಾ ಯದ್ವದ್ ಗರ್ಭಿನೀಮ್ ಉಪತಿಷ್ಠತಿ ತದ್ವದ್ ಅಕಸ್ಮಾದ್ ವಿನಾಶಸ್ತಾನ್ ಉಪಸ್ಥಾಸ್ಯತಿ ತೈರುದ್ಧಾರೋ ನ ಲಪ್ಸ್ಯತೇ | 4 ಕಿನ್ನು ಹೇ ಭ್ರಾತರಃ, ಯೂಯಮ್ ಅನ್ಯಕಾರೇಣಾವೃತಾ ನ ಭವಥ ತಸ್ಮಾತ್ ತದ್ಧಿನಂ ತಸ್ತರ ಇವ ಯುಷ್ಮಾನ್ ನ ಪ್ರಾಪ್ಸ್ಯತಿ | 5 ಸರ್ವೇ ಯೂಯಂ ದೀಪ್ತೇಃ ಸನ್ತಾನಾ ದಿವಾಯಾಶ್ಚ ಸನ್ತಾನಾ ಭವಥ ವಯಂ ನಿಶಾವಂಶಾನ್ವಿಮಿರವಂಶಾ ವಾ ನ ಭವಾಮಃ | 6 ಅತೋ ಽಪರೇ ಯಥಾ ನಿದ್ರಾಗತಾಃ ಸನ್ನಿ ತದ್ವದ್ ಅಸ್ಮಾಭಿ ನ್ನ ಭವಿತವ್ಯಂ ಕಿನ್ನು ಜಾಗರಿತವ್ಯಂ ಸಚೇತನ್ಯಶ್ಚ ಭವಿತವ್ಯಂ | 7 ಯೇ ನಿದ್ರಾನ್ತಿ ತೇ ನಿಶಾಯಾಮೇವ ನಿದ್ರಾನ್ತಿ ತೇ ಚ ಮತ್ತಾ ಭವನ್ತಿ ತೇ ರಜನ್ಯಾಮೇವ ಮತ್ತಾ ಭವನ್ತಿ | 8 ಕಿನ್ನು ವಯಂ ದಿವಸಸ್ಯ ವಂಶಾ ಭವಾಮಃ; ಅತೋ ಽಸ್ಮಾಭಿ ವರ್ಷಸ್ತಿ ಪ್ರತ್ಯಯಪ್ರೇಮರೂಪಂ ಕವಚಂ ಶಿರಸಿ ಚ ಪರಿತ್ರಾಣಾಶಾರೂಪಂ ಶಿರಸ್ತಂ ಪರಿಧಾಯ ಸಚೇತನ್ಯ ಭವಿತವ್ಯಂ | 9 ಯತ ಈಶ್ವರೋಽಸ್ಮಾನ್ ಕ್ರೋಧೇ ನ ನಿಯುಜ್ಯಾಸ್ಮಾಕಂ ಪ್ರಭುನಾ ಯೀಶುಖೀಷ್ಣೇನ ಪರಿತ್ರಾಣಸ್ಯಾಧಿಕಾರೇ ನಿಯುಕ್ತವಾನ್, 10 ಜಾಗ್ರತೋ ನಿದ್ರಾಗತಾ ವಾ ವಯಂ ಯತ್ ತೇನ ಪ್ರಭುನಾ ಸಹ ಜೀವಾಮಸ್ತದರ್ಥಂ ಸೋಽಸ್ಮಾಕಂ ಕೃತೇ ಪ್ರಾಣಾನ್ ತ್ಯಕ್ತವಾನ್ | 11 ಅತಏವ ಯೂಯಂ ಯದ್ವತ್ ಕುರುಥ ತದ್ವತ್ ಪರಸ್ಪರಂ ಸಾನ್ವಯತ ಸುಸ್ಥಿರೀಕುರುದ್ಧಂ | 12 ಹೇ ಭ್ರಾತರಃ, ಯುಷ್ಮಾಕಂ ಮಧ್ಯೇ ಯೇ ಜನಾಃ ಪರಿಶ್ರಮಂ ಕುರ್ವನ್ತಿ ಪ್ರಭೋ ನಾರ್ಮ್ನಾ ಯುಷ್ಮಾನ್ ಅಧಿತಿಷ್ಯನ್ತುಪದಿಶನ್ತಿ ಚ ತಾನ್ ಯೂಯಂ ಸಮ್ಯನ್ಯದ್ಧಂ | 13 ಸ್ವಕರ್ಮಹೇತುನಾ ಚ ಪ್ರೇಮ್ನಾ ತಾನ್ ಅತೀವಾದ್ಯಯದ್ಧಮಿತಿ ಮಮ ಪ್ರಾರ್ಥನಾ, ಯೂಯಂ ಪರಸ್ಪರಂ ನಿರ್ವಿರೋಧಾ ಭವತ | 14 ಹೇ ಭ್ರಾತರಃ, ಯುಷ್ಮಾನ್ ವಿನಯಾಮಹೇ ಯೂಯಮ್ ಅವಿಹಿತಾಚಾರಿಣೋ ಲೋಕಾನ್ ಭರ್ತೃಯದ್ಧಂ, ಕ್ಷುದ್ರಮನಸಃ ಸಾನ್ವಯತ, ದುರ್ಬಲಾನ್ ಉಪಕುರುತ, ಸರ್ವಾನ್ ಪ್ರತಿ ಸಹಿಷ್ಯವೋ ಭವತ ಚ | 15 ಅಪರಂ ಕಮಪಿ ಪ್ರತ್ಯನಿಷ್ಪಸ್ಯ ಫಲಮ್ ಅನಿಷ್ಠಂ ಕೇನಾಪಿ ಯನ್ನ ಕ್ರಿಯೇತ ತದರ್ಥಂ ಸಾವಧಾನಾ ಭವತ, ಕಿನ್ನು ಪರಸ್ಪರಂ ಸರ್ವಾನ್ ಮಾನವಾಂಶ್ಚ ಪ್ರತಿ ನಿತ್ಯಂ ಹಿತಾಚಾರಿಣೋ ಭವತ | 16 ಸರ್ವದಾನಂದತ | 17 ನಿರನ್ತರಂ ಪ್ರಾರ್ಥನಾಂ ಕುರುದ್ಧಂ | 18 ಸರ್ವವಿಷಯೇ ಕೃತಜ್ಞತಾಂ ಸ್ಥೀಕುರುದ್ಧಂ ಯತ ಏತದೇವ ಖೀಷ್ಣಯೀಶುನಾ ಯುಷ್ಮಾನ್ ಪ್ರತಿ ಪ್ರಕಾಶಿತಮ್ ಈಶ್ವರಾಭಿಮತಂ | 19 ಪವಿತ್ರಮ್ ಆತ್ಮಾಂ ನ ನಿರ್ವಾಪಯತ | 20 ಈಶ್ವರೀಯಾದೇಶಂ ನಾವಜಾನೀತ | 21 ಸರ್ವಾಣಿ ಪರೀಕ್ಷ್ಯ ಯದ್ ಭದ್ರಂ ತದೇವ ಧಾರಯತ | 22 ಯತ್ ಕಿಮಪಿ

ಪಾಪರೂಪಂ ಭವತಿ ತಸ್ಮಾದ್ ದೂರಂ ತಿಷ್ಠತ | 23 ಶಾನ್ತಿದಾಯಕ ಈಶ್ವರಃ ಸ್ವಯಂ ಯುಷ್ಮಾನ್ ಸಮ್ಪೂರ್ಣತೇನ ಪವಿತ್ರಾನ್
 ಕರೋತು, ಅಪರಮ್ ಅಸ್ಮತ್ಪ್ರಭೋ ಯೀಶುಖೀಷ್ಟಸ್ಯಾಗಮನಂ ಯಾವದ್ ಯುಷ್ಮಾಕಮ್ ಆತ್ಮಾನಃ ಪ್ರಾಣಾಃ ಶರೀರಾಣಿ ಚ
 ನಿಖಿಲಾನಿ ನಿರ್ದೋಷತೇನ ರಕ್ಷಂತಾಂ | 24 ಯೋ ಯುಷ್ಮಾನ್ ಅಹ್ವಯತಿ ಸ ವಿಶ್ವಸನೀಯೋಽತಃ ಸ ತತ್ ಸಾಧಯಿಷ್ಯತಿ | 25
 ಹೇ ಭ್ರಾತರಃ, ಅಸ್ಮಾಕಂ ಕೃತೇ ಪ್ರಾರ್ಥನಾಂ ಕುರುಧ್ವಂ | 26 ಪವಿತ್ರಚುಮ್ಮನೇನ ಸರ್ವಾನ್ ಭ್ರಾತೃನ್ ಪ್ರತಿ ಸತ್ಕುರುಧ್ವಂ | 27
 ಪತ್ರಮಿದಂ ಸರ್ವೇಷಾಂ ಪವಿತ್ರಾಣಾಂ ಭ್ರಾತೃಣಾಂ ಶ್ರುತಿಗೋಚರೇ ಯುಷ್ಮಾಭಿಃ ಪಠ್ಯತಾಮಿತಿ ಪ್ರಭೋ ನಾರ್ಮ್ನಾ ಯುಷ್ಮಾನ್
 ಶಪಯಾಮಿ | 28 ಅಸ್ಮಾಕಂ ಪ್ರಭೋ ಯೀಶುಖೀಷ್ಟಸ್ಯಾನುಗ್ರತೇ ಯುಷ್ಮಾಸು ಭೂಯಾತ್ | ಆಮೇನ್ |

೨ ಥಿಷಲನೀಕಿನಃ

1 ಪೌಲಃ ಸಿಲ್ವಾನಸ್ತೀಮಥಿಯಶ್ಚೇತಿನಾಮಾನೋ ವಯಮ್ ಅಸ್ಮದೀಯತಾತಮ್ ಈಶ್ವರಂ ಪ್ರಭುಂ ಯೀಶುಖ್ರೀಷ್ಟಶ್ಚಶ್ಚಿತ್ತಾಂ ಥಿಷಲನೀಕಿನಾಂ ಸಮಿತಿಂ ಪ್ರತಿ ಪತ್ರಂ ಲಿಖಾಮಃ | 2 ಅಸ್ಮಾಕಂ ತಾತ ಈಶ್ವರಃ ಪ್ರಭು ಯೀಶುಖ್ರೀಷ್ಟಶ್ಚ ಯುಷ್ಣಾಸ್ವನುಗ್ರಹಂ ಶಾನಿಷ್ಟು ಕ್ರಿಯಾಸ್ತಾಂ | 3 ಹೇ ಭ್ರಾತರಃ, ಯುಷ್ಣಾಕಂ ಕೃತೇ ಸರ್ವದಾ ಯಥಾಯೋಗ್ಯಮ್ ಈಶ್ವರಸ್ಯ ಧನ್ಯವಾದೋ ಽಸ್ಮಾಭಿಃ ಕರ್ತವ್ಯಃ, ಯತೋ ಹೇತೋ ಯುಷ್ಣಾಕಂ ವಿಶ್ವಾಸ ಉತ್ತರೋತ್ತರಂ ವರ್ಧತೇ ಪರಸ್ಪರಮ್ ಏಕೈಕಸ್ಯ ಪ್ರೇಮ ಚ ಬಹುಫಲಂ ಭವತಿ | 4 ತಸ್ಮಾದ್ ಯುಷ್ಣಾಭಿ ಯಾವನ್ನ ಉಪದ್ರವಕ್ಲೇಶಾಃ ಸಹ್ಯಸ್ಯೇ ತೇಷು ಯದ್ ಧೇರ್ಯಂ ಯಶ್ಚ ವಿಶ್ವಾಸಃ ಪ್ರಕಾಶ್ಯತೇ ತತ್ತಾರಣಾದ್ ವಯಮ್ ಈಶ್ವರೀಯಸಮಿತಿಷು ಯುಷ್ಣಾಭಿಃ ಶ್ಲಾಘಾಮಹೇ | 5 ತಚ್ಚೇಶ್ವರಸ್ಯ ನ್ಯಾಯವಿಚಾರಸ್ಯ ಪ್ರಮಾಣಂ ಭವತಿ ಯತೋ ಯೂಯಂ ಯಸ್ಯ ಕೃತೇ ದುಃಖಂ ಸಹದ್ವಂ ತಸ್ಯೇಶ್ವರೀಯರಾಜ್ಯಸ್ಯ ಯೋಗ್ಯಾ ಭವಥ | 6 ಯತಃ ಸ್ವಕೀಯಸ್ವಗದೂತಾನಾಂ ಬಲೈಃ ಸಹಿತಸ್ಯ ಪ್ರಭೋ ಯೀಶೋಃ ಸ್ವರ್ಗಾದ್ ಆಗಮನಕಾಲೇ ಯುಷ್ಣಾಕಂ ಕ್ಲೇಶಕೇಭ್ಯಃ ಕ್ಲೇಶೇನ ಫಲದಾನಂ ಸಾರ್ಧಮಸ್ಮಾಭಿಶ್ಚ 7 ಕ್ಷಿಪ್ಯಮಾನೇಭ್ಯೋ ಯುಷ್ಣಭ್ಯಂ ಶಾನಿದಾನಮ್ ಈಶ್ವರೇಣ ನ್ಯಾಯ್ಯಂ ಭೋತ್ಸ್ಯತೇ; 8 ತದಾನೀಮ್ ಈಶ್ವರಾನಭಿಜ್ಞೇಭ್ಯೋ ಽಸ್ಮತ್ಪ್ರಭೋ ಯೀಶುಖ್ರೀಷ್ಟಸ್ಯ ಸುಸಂವಾದಾಗ್ರಾಹಕೇಭ್ಯಶ್ಚ ಲೋಕೇಭ್ಯೋ ಜಾಜ್ಜಲ್ಮಮಾನೇನ ವಹ್ನಿನಾ ಸಮುಚಿತಂ ಫಲಂ ಯೀಶುನಾ ದಾಸ್ಯತೇ; 9 ತೇ ಚ ಪ್ರಭೋ ವದನಾತ್ ಪರಾಕ್ರಮಯುಕ್ತವಿಭವಾಚ್ಚ ಸದಾತನವಿನಾಶರೂಪಂ ದಣ್ಡಂ ಲಪ್ಸ್ಯಂತೇ, (aiōnios g166) 10 ಕಿನ್ನು ತಸ್ಮಿನ್ ದಿನೇ ಸ್ವಕೀಯಪವಿತ್ರಲೋಕೇಷು ವಿರಾಜಿತುಂ ಯುಷ್ಣಾನ್ ಅಪರಾಂಶ್ಚ ಸರ್ವಾನ್ ವಿಶ್ವಾಸಿಲೋಕಾನ್ ವಿಸ್ಮಾಪಯಿತುಷ್ಚ, ಸ ಆಗಮಿಷ್ಯತಿ ಯತೋ ಽಸ್ಮಾಕಂ ಪ್ರಮಾಣೇ ಯುಷ್ಣಾಭಿ ವಿಶ್ವಾಸೋಽಕಾಂ | 11 ಅತೋಽಸ್ಮಾಕಮ್ ಈಶ್ವರೋ ಯುಷ್ಣಾನ್ ತಸ್ಯಾಹ್ವಾನಸ್ಯ ಯೋಗ್ಯಾನ್ ಕರೋತು ಸೌಜನ್ಯಸ್ಯ ಶುಭಫಲಂ ವಿಶ್ವಾಸಸ್ಯ ಗುಣಿಷ್ಠ ಪರಾಕ್ರಮೇಣ ಸಾಧಯಿಷ್ಯತಿ ಪ್ರಾರ್ಥನಾಸ್ಮಾಭಿಃ ಸರ್ವದಾ ಯುಷ್ಣನ್ನಿಮಿತ್ತಂ ಕ್ರಿಯತೇ, 12 ಯತಸ್ತಥಾ ಸತ್ಯಸ್ಮಾಕಮ್ ಈಶ್ವರಸ್ಯ ಪ್ರಭೋ ಯೀಶುಖ್ರೀಷ್ಟಸ್ಯ ಚಾನುಗ್ರಹಾದ್ ಅಸ್ಮತ್ಪ್ರಭೋ ಯೀಶುಖ್ರೀಷ್ಟಸ್ಯ ನಾಮ್ನೋ ಗೌರವಂ ಯುಷ್ಣಾಸು ಯುಷ್ಣಾಕಮಪಿ ಗೌರವಂ ತಸ್ಮಿನ್ ಪ್ರಕಾಶಿಷ್ಯತೇ |

2 ಹೇ ಭ್ರಾತರಃ, ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯಾಗಮನಂ ತಸ್ಯ ಸಮೀಪೇ ಽಸ್ಮಾಕಂ ಸಂಸ್ಥಿತಿಇಚ್ಛಾಧಿ ವಯಂ ಯುಷ್ಣಾನ್ ಇದಂ ಪ್ರಾರ್ಥಯಾಮಹೇ, 2 ಪ್ರಭೇಸ್ತದ್ ದಿನಂ ಪ್ರಾಯೇಣೋಪಸ್ಥಿತಮ್ ಇತಿ ಯದಿ ಕಚ್ಚಿದ್ ಆತ್ಮನಾ ವಾಚಾ ವಾ ಪತ್ರೇಣ ವಾಸ್ಮಾಕಮ್ ಆದೇಶಂ ಕಲ್ಪಯನ್ ಯುಷ್ಣಾನ್ ಗದತಿ ತರ್ಹಿ ಯೂಯಂ ತೇನ ಚಿಹ್ನುಲಮನಸ ಉದ್ಗ್ರಿಗ್ನಾಶ್ಚ ನ ಭವತ | 3 ಕೇನಾಪಿ ಪ್ರಕಾರೇಣ ಕೋಽಪಿ ಯುಷ್ಣಾನ್ ನ ವಚ್ಛಯತು ಯತಸ್ತಸ್ಮಾದ್ ದಿನಾತ್ ಪೂರ್ವಂ ಧರ್ಮಲೋಪೇನೋಪಸ್ಯಾತವ್ಯಂ, 4 ಯಶ್ಚ ಜನೋ ವಿಪಕ್ಷತಾಂ ಕುರ್ವನ್ ಸರ್ವಸ್ಮಾದ್ ದೇವಾತ್ ಪೂಜನೀಯವಸ್ತುಶ್ಚೋನ್ಮಂಸ್ಯತೇ ಸ್ವಮ್ ಈಶ್ವರಮಿವ ದರ್ಶಯನ್ ಈಶ್ವರವದ್ ಈಶ್ವರಸ್ಯ ಮಂದಿರ ಉಪವೇಕ್ಷ್ಯತಿ ಚ ತೇನ ವಿನಾಶಪಾತ್ರೇಣ ಪಾಪಪುರುಷೇಣೋದೇತವ್ಯಂ | 5 ಯದಾಹಂ ಯುಷ್ಣಾಕಂ ಸನ್ನಿಧಾವಾಸಂ ತದಾನೀಮ್ ಏತದ್ ಅಕಥಯಮಿತಿ ಯೂಯಂ ಕಿಂ ನ ಸ್ಮರಥ? 6 ಸಾಮ್ಪ್ರತಂ ಸ ಯೇನ ನಿವಾರ್ಯತೇ ತದ್ ಯೂಯಂ ಜಾನೀಥ, ಕಿನ್ನು ಸ್ವಸಮಯೇ ತೇನೋದೇತವ್ಯಂ | 7 ವಿಧರ್ಮಸ್ಯ ನಿಗೂಢೋ ಗುಣ ಇದಾನೀಮಪಿ ಫಲತಿ ಕಿನ್ನು ಯಸ್ತಂ ನಿವಾರಯತಿ ಸೋಽದ್ಯಾಪಿ ದೂರೀಕೃತೋ ನಾಭವತ್ | 8 ತಸ್ಮಿನ್ ದೂರೀಕೃತೇ ಸ ವಿಧರ್ಮ್ಯದೇಷ್ಯತಿ ಕಿನ್ನು ಪ್ರಭು ಯೀಶುಃ ಸ್ವಮುಖಪವನೇನ ತಂ ವಿದ್ವಂಸಯಿಷ್ಯತಿ ನಿಜೋಪಸ್ಥಿತೇಸ್ತೇಜಸಾ ವಿನಾಶಯಿಷ್ಯತಿ ಚ | 9 ಶಯಂತಾನಸ್ಯ ಶಕ್ತಿಪ್ರಕಾಶನಾದ್ ವಿನಾಶ್ಯಮಾನಾನಾಂ ಮಧ್ಯೇ ಸರ್ವವಿಧಾಃ ಪರಾಕ್ರಮಾ ಭ್ರಮಿಕಾ ಆಶ್ಚರ್ಯ್ಯಕ್ರಿಯಾ ಲಕ್ಷಣಾನ್ಯಧರ್ಮಜಾತಾ ಸರ್ವವಿಧಪ್ರತಾರಣಾ ಚ ತಸ್ಮೋಪಸ್ಥಿತೇಃ ಫಲಂ ಭವಿಷ್ಯತಿ; 10 ಯತೋ ಹೇತೋಸ್ತೇ ಪರಿತ್ರಾಣಪ್ರಾಪ್ತಯೇ ಸತ್ಯಧರ್ಮ್ಯಸ್ಯಾನುರಾಗಂ ನ ಗೃಹೀತವನ್ನಸ್ತಸ್ಮಾತ್ ಕಾರಣಾದ್ 11 ಈಶ್ವರೇಣ ತಾನ್ ಪ್ರತಿ ಭ್ರಾನ್ತಿಕರಮಾಯಾಯಾಂ ಪ್ರೇಷಿತಾಯಾಂ ತೇ ಮೃಷಾವಾಕ್ಯೇ ವಿಶ್ವಸಿಷ್ಯನ್ತಿ | 12 ಯತೋ ಯಾವನ್ನೋ ಮಾನವಾಃ ಸತ್ಯಧರ್ಮೇ ನ ವಿಶ್ವಸ್ಯಾಧರ್ಮೇಣ ತುಷ್ಯನ್ತಿ ತೈಃ ಸರ್ವೈಃ ದಣ್ಡಭಾಜನ್ಯೈ ಭವತಿವ್ಯಂ | 13 ಹೇ ಪ್ರಭೋಃ ಪ್ರಿಯಾ ಭ್ರಾತರಃ, ಯುಷ್ಣಾಕಂ ಕೃತ ಈಶ್ವರಸ್ಯ ಧನ್ಯವಾದೋಽಸ್ಮಾಭಿಃ ಸರ್ವದಾ ಕರ್ತವ್ಯೋ ಯತ ಈಶ್ವರ ಆ ಪ್ರಥಮಾದ್ ಆತ್ಮನಃ ಪಾವನೇನ ಸತ್ಯಧರ್ಮೇ ವಿಶ್ವಾಸೇನ ಚ ಪರಿತ್ರಾಣಾರ್ಥಂ ಯುಷ್ಣಾನ್ ವರೀತವಾನ್ 14 ತದರ್ಥಇಚ್ಛಾಸ್ಯಾಭಿ ಘೋಽಪಿಸ್ತೇನ ಸುಸಂವಾದೇನ ಯುಷ್ಣಾನ್ ಆಹೂಯಾಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯ ತೇಜಸೋಽಧಿಕಾರಿಣಃ ಕರಿಷ್ಯತಿ | 15 ಅತೋ ಹೇ ಭ್ರಾತರಃ ಯೂಯಮ್ ಅಸ್ಮಾಕಂ ವಾಕ್ಯೈಃ ಪತ್ಯೈಶ್ಚ ಯಾಂ ಶಿಕ್ಷಾಂ ಲಬ್ಧವನ್ನಸ್ತಾಂ ಕೃತ್ವಾಂ ಶಿಕ್ಷಾಂ ಧಾರಯನ್ತಃ ಸುಸ್ಥಿರಾ ಭವತ | 16

ಅಸ್ಮಾಕಂ ಪ್ರಭು ಯೀರ್ಶುಖೀಷ್ವಸ್ತಾತ ಈಶ್ವರಶ್ಚಾರ್ಥತೋ ಯೋ ಯುಷ್ಮಾಸು ಪ್ರೇಮ ಕೃತವಾನ್ ನಿತ್ಯಾಞ್ಚ ಸಾನ್ವನಾಮ್
 ಅನುಗ್ರಹೇಣೋತ್ತಮಪ್ರತ್ಯಾಶಾಞ್ಚ ಯುಷ್ಮಭ್ಯಂ ದತ್ತವಾನ್ (aiōnios g166) 17 ಸ ಸ್ವಯಂ ಯುಷ್ಮಾಕಮ್ ಅನ್ವಃಕರಣಾನಿ
 ಸಾನ್ವನುತು ಸರ್ವ್ಸ್ಮಿನ್ ಸದ್ವ್ಯಕ್ತೇ ಸತ್ಕರ್ಮಣಿ ಚ ಸುಸ್ಥಿರೀಕರೋತು ಚ |

3 ಹೇ ಭ್ರಾತರಃ, ಶೇಷೇ ವದಾಮಿ, ಯೂಯಮ್ ಅಸ್ಮಭ್ಯಮಿದಂ ಪ್ರಾರ್ಥಯದ್ಧಂ ಯತ್ ಪ್ರಭೋ ವಾರ್ಕಂ ಯುಷ್ಮಾಕಂ
 ಮಧ್ಯೇ ಯಥಾ ತಥೈವಾನ್ಯತ್ರಾಪಿ ಪ್ರಚರೇತ್ ಮಾನ್ಯಾಞ್ಚ ಭವೇತ್; 2 ಯಚ್ಚ ವಯಮ್ ಅವಿವೇಚಕೇಭ್ಯೋ ದುಷ್ಟೇಭ್ಯಶ್ಚ
 ಲೋಕೇಭ್ಯೋ ರಕ್ಷಾಂ ಪ್ರಾಪ್ನುಯಾಮ ಯತಃ ಸರ್ವೇಷಾಂ ವಿಶ್ವಾಸೋ ನ ಭವತಿ | 3 ಕಿನ್ನು ಪ್ರಭು ವಿಶ್ವಾಸ್ಯಃ ಸ ಏವ ಯುಷ್ಮಾನ್
 ಸ್ಥಿರೀಕರಿಷ್ಯತಿ ದುಷ್ಟಸ್ಯ ಕರಾದ್ ಉದ್ಧರಿಷ್ಯತಿ ಚ | 4 ಯೂಯಮ್ ಅಸ್ಮಾಭಿ ಯದ್ ಆದಿಶ್ಯದ್ವೇ ತತ್ ಕುರುಧ ಕರಿಷ್ಯಥ ಚೇತಿ
 ವಿಶ್ವಾಸೋ ಯುಷ್ಮಾನಧಿ ಪ್ರಭುನಾಸ್ಮಾಕಂ ಜಾಯತೇ | 5 ಈಶ್ವರಸ್ಯ ಪ್ರೇಮ್ನಿ ಖೀಷ್ವಸ್ಯ ಸಹಿಷ್ಣುತಾಯಾಞ್ಚ ಪ್ರಭುಃ ಸ್ವಯಂ
 ಯುಷ್ಮಾಕಮ್ ಅನ್ವಃಕರಣಾನಿ ವಿನಯತು | 6 ಹೇ ಭ್ರಾತರಃ, ಅಸ್ಮತ್ಪ್ರಭೋ ಯೀರ್ಶುಖೀಷ್ವಸ್ಯ ನಾಮ್ನಾ ವಯಂ ಯುಷ್ಮಾನ್
 ಇದಮ್ ಆದಿಶಾಮಃ, ಅಸ್ಮತ್ಪ್ರೋ ಯೂಷ್ಮಾಭಿ ಯಾ ಶಿಕ್ಷಲಮ್ಪಿ ತಾಂ ವಿಹಾಯ ಕಶ್ಚಿದ್ ಭ್ರಾತಾ ಯದ್ವಿಹಿತಾಚಾರಂ ಕರೋತಿ
 ತರ್ಹಿ ಯೂಯಂ ತಸ್ಮಾತ್ ಪೃಥಗ್ ಭವತ | 7 ಯತೋ ವಯಂ ಯುಷ್ಮಾಭಿಃ ಕಥಮ್ ಅನುಕರ್ತೃವ್ಯಾಸ್ತದ್ ಯೂಯಂ
 ಸ್ವಯಂ ಜಾನೀಥ | ಯುಷ್ಮಾಕಂ ಮಧ್ಯೇ ವಯಮ್ ಅವಿಹಿತಾಚಾರಿಣೋ ನಾಭವಾಮ, 8 ವಿನಾಮೂಲ್ಯಂ ಕಸ್ಯಾಪ್ಯನ್ಯಂ
 ನಾಭುಂಜ್ಯಹಿ ಕಿನ್ನು ಕೋಽಪಿ ಯದ್ ಅಸ್ಮಾಭಿ ಭಾರಗ್ರಸ್ತೋ ನ ಭವೇತ್ ತದರ್ಥಂ ಶ್ರಮೇಣ ಕ್ಲೇಶೇನ ಚ ದಿವಾನಿಶಂ
 ಕಾರ್ಯಮ್ ಅಕುರ್ಮ | 9 ಅತ್ರಾಸ್ಮಾಕಮ್ ಅಧಿಕಾರೋ ನಾಸ್ತೀತ್ಯಂ ನಹಿ ಕಿನ್ತ್ವಾಸ್ಮಾಕಮ್ ಅನುಕರಣಾಯ ಯುಷ್ಮಾನ್
 ದೃಷ್ಟ್ವಾನ್ತಂ ದರ್ಶಯಿತುಮ್ ಇಚ್ಛಂತಸ್ತದ್ ಅಕುರ್ಮ | 10 ಯತೋ ಯೇನ ಕಾರ್ಯಂ ನ ಕ್ರಿಯತೇ ತೇನಾಹಾರೋಽಪಿ ನ
 ಕ್ರಿಯತಾಮಿತಿ ವಯಂ ಯುಷ್ಮತ್ಪಮೀಪ ಉಪಸ್ಥಿತಿಕಾಲೇಽಪಿ ಯುಷ್ಮಾನ್ ಆದಿಶಾಮ | 11 ಯುಷ್ಮನ್ಮಧ್ಯೇ ಽವಿಹಿತಾಚಾರಿಣಃ
 ಕೇಽಪಿ ಜನಾ ವಿದ್ಯಂತೇ ತೇ ಚ ಕಾರ್ಯಮ್ ಅಕುರ್ವನ್ತ ಅಲಸ್ಯಮ್ ಆಚರನ್ನೀತ್ಯಸ್ಮಾಭಿಃ ಶ್ರೂಯತೇ | 12 ತಾದೃಶಾನ್ ಲೋಕಾನ್
 ಅಸ್ಮತ್ಪ್ರಭೋ ಯೀರ್ಶುಖೀಷ್ವಸ್ಯ ನಾಮ್ನಾ ವಯಮ್ ಇದಮ್ ಆದಿಶಾಮ ಆಜ್ಞಾಪಯಾಮಶ್ಚ, ತೇ ಶಾನ್ವಭಾವೇನ ಕಾರ್ಯಂ
 ಕುರ್ವನ್ತಃ ಸ್ವಕೀಯಮನ್ನಂ ಭುಜ್ಜತಾಂ | 13 ಅಪರಂ ಹೇ ಭ್ರಾತರಃ, ಯೂಯಂ ಸದಾಚರಣೇ ನ ಕ್ಲಾಮ್ಯತ | 14 ಯದಿ ಚ
 ಕಶ್ಚಿದೇತತ್ತ್ವೇ ಲಿಖಿತಾಮ್ ಅಸ್ಮಾಕಮ್ ಆಜ್ಞಾಂ ನ ಗೃಹ್ಯಾತಿ ತರ್ಹಿ ಯೂಯಂ ತಂ ಮಾನುಷಂ ಲಕ್ಷಯತ ತಸ್ಯ ಸಂಸರ್ಗಂ
 ತ್ಯಜತ ಚ ತೇನ ಸ ತ್ರಪಿಷ್ಯತೇ | 15 ಕಿನ್ನು ತಂ ನ ಶತ್ರುಂ ಮನ್ಯಮಾನಾ ಭ್ರಾತರಮಿವ ಚೇತಯತ | 16 ಶಾನ್ವಿದಾತಾ ಪ್ರಭುಃ
 ಸರ್ವತ್ರ ಸರ್ವಥಾ ಯುಷ್ಮಭ್ಯಂ ಶಾನ್ವಿಂ ದೇಯಾತ್ | ಪ್ರಭು ಯುಷ್ಮಾಕಂ ಸರ್ವೇಷಾಂ ಸಜ್ಞೇ ಭೂಯಾತ್ | 17 ನಮಸ್ಕಾರ ಏಷ
 ಪೌಲಸ್ತ ಮಮ ಕರೇಣ ಲಿಖಿತೋಽಭೂತ್ ಸರ್ವ್ಸ್ಮಿನ್ ಪತ್ರ ಏತನ್ಮಮ ಚಿಹ್ನಮ್ ಏತಾದ್ಯಶೈರಕ್ಷರೈ ಮಯಾ ಲಿಖ್ಯತೇ | 18
 ಅಸ್ಮಾಕಂ ಪ್ರಭೋ ಯೀರ್ಶುಖೀಷ್ವಸ್ಯಾನುಗ್ರಹಃ ಸರ್ವೇಷು ಯುಷ್ಮಾಸು ಭೂಯಾತ್ | ಆಮೇನ್ |

೧ ತೀಮಥಿಯ:

1 ಅಸ್ಮಾಕಂ ತ್ರಾಣಕರ್ತುರೀಶ್ವರಸ್ಯಾಸ್ಮಾಕಂ ಪ್ರತ್ಯಾಶಾಭೂಮೇಃ ಪ್ರಭೋ ಯೀಶುಶ್ರೀಷ್ಟಸ್ಯ ಚಾಜ್ಞಾನುಸಾರತೋ ಯೀಶುಶ್ರೀಷ್ಟಸ್ಯ ಪ್ರೇರಿತಃ ಪೌಲಃ ಸ್ವಕೀಯಂ ಸತ್ಯಂ ಧರ್ಮಪುತ್ರಂ ತೀಮಥಿಯಂ ಪ್ರತಿ ಪತ್ರಂ ಲಿಖತಿ | 2 ಅಸ್ಮಾಕಂ ತಾತ ಈಶ್ವರೋಽಸ್ಮಾಕಂ ಪ್ರಭು ಯೀಶುಶ್ರೀಷ್ಟಶ್ಚ ತ್ವಯಿ ಅನುಗ್ರಹಂ ದಯಾಂ ಶಾನ್ತಿಂ ಕುರ್ಯಾಸ್ಮಾಂ | 3 ಮಾಕಿದಿನಿಯಾದೇಶೇ ಮಮ ಗಮನಕಾಲೇ ತ್ವಮ್ ಇಫಿಷನಗರೇ ತಿಷ್ಠನ್ ಇತರಶಿಕ್ಷಾ ನ ಗ್ರಹೀತವ್ಯಾ, ಅನನ್ತೇಷೂಪಾಖ್ಯಾನೇಷು ವಂಶಾವಲಿಷು ಚ ಯುಷ್ಮಾಭಿ ಮರ್ನೋ ನ ನಿವೇಶಿತವ್ಯಮ್ | 4 ಇತಿ ಕಾಂಶ್ಚಿತ್ ಲೋಕಾನ್ ಯದ್ ಉಪದಿಶೇರೇತತ್ ಮಯಾದಿಷ್ಟೋಽಭವಃ, ಯತಃ ಸವ್ಶ್ರೇಯೋರ್ವಿಶ್ವಾಸಯುಕ್ತೇಶ್ವರೀಯನಿಷ್ಠಾ ನ ಜಾಯತೇ ಕಿನ್ತು ವಿವಾದೋ ಜಾಯತೇ | 5 ಉಪದೇಶಸ್ಯ ತ್ವಭಿಪ್ರೇತಂ ಫಲಂ ನಿರ್ಮಲಾನ್ಯಕರಣೇನ ಸತ್ಯವೇದೇನ ನಿಷ್ಪಟವಿಶ್ವಾಸೇನ ಚ ಯುಕ್ತಂ ಪ್ರೇಮ | 6 ಕೇಚಿತ್ ಜನಾಶ್ಚ ಸರ್ವಾಣ್ಯೇತಾನಿ ವಿಹಾಯ ನಿರರ್ಥಕಧಾನಾಮ್ ಅನುಗಮನೇನ ವಿಪಥಗಾಮಿನೋಽಭವನ್, 7 ಯದ್ ಭಾಷಣೇ ಯಚ್ಚ ನಿಶ್ಚಿನ್ವನ್ತಿ ತನ್ನ ಬುದ್ಧಮಾನಾ ವ್ಯವಸ್ಥೋಪದೇಷ್ಠಾರೋ ಭವಿತುಮ್ ಇಚ್ಛನ್ತಿ | 8 ಸಾ ವ್ಯವಸ್ಥಾ ಯದಿ ಯೋಗ್ಯರೂಪೇಣ ಗೃಹ್ಯತೇ ತಹ್ಮಾತ್ರಮಾ ಭವತೀತಿ ವಯಂ ಜಾನೀಮಃ | 9 ಅಪರಂ ಸಾ ವ್ಯವಸ್ಥಾ ಧಾರ್ಮಿಕಸ್ಯ ವಿರುದ್ಧಾ ನ ಭವತಿ ಕಿನ್ತು ಧಾರ್ಮಿಕೋ ಽವಾಧ್ಯೋ ದುಷ್ಟಃ ಪಾಪಿಷ್ಠೋ ಽಪವಿತ್ರೋ ಽಶುಚಿಃ ಪಿತೃಹನ್ತಾ ಮಾತೃಹನ್ತಾ ನರಹನ್ತಾ 10 ವೇಶ್ಯಾಗಾಮೀ ಪುಂಮೈಥುನೀ ಮನುಷ್ಯವಿಕ್ರೇತಾ ಮಿಥ್ಯಾವಾದೀ ಮಿಥ್ಯಾಶಪಥಕಾರೀ ಚ ಸರ್ವೇಷಾಮೇತೇಷಾಂ ವಿರುದ್ಧಾ, 11 ತಥಾ ಸಚ್ಚಿದಾನಂದೇಶ್ವರಸ್ಯ ಯೋ ವಿಭವಯುಕ್ತಃ ಸುಸಂವಾದೋ ಮಯಿ ಸಮರ್ಪಿತಸ್ತದನುಯಾಯಿಹಿತೋಪದೇಶಸ್ಯ ವಿಪರೀತಂ ಯತ್ ಕಿಂಚಿದ್ ಭವತಿ ತದ್ವಿರುದ್ಧಾ ಸಾ ವ್ಯವಸ್ಥೇತಿ ತದ್ರಾಹಿಣಾ ಜ್ಞಾತವ್ಯಂ | 12 ಮಹ್ಯಂ ಶಕ್ತಿದಾತಾ ಯೋಽಸ್ಮಾಕಂ ಪ್ರಭುಃ ಶ್ರೀಷ್ಟಯೀಶುಸಮಹಂ ಧನ್ಯಂ ವದಾಮಿ | 13 ಯತಃ ಪುರಾ ನಿನ್ನಕ ಉಪದ್ರಾವೀ ಹಿಂಸಕಶ್ಚ ಭೂತ್ವಾಪ್ಯಹಂ ತೇನ ವಿಶ್ವಾಸ್ಯೋ ಽಮನ್ಯೇ ಪರಿಚಾರಕಶ್ಚೇ ನ್ಯಯುಜ್ಯೇ ಚ | ತದ್ ಅವಿಶ್ವಾಸಾಚರಣಮ್ ಅಜ್ಞಾನೇನ ಮಯಾ ಕೃತಮಿತಿ ಹೇತೋರಹಂ ತೇನಾನುಕಮ್ಪಿತೋಽಭವಂ | 14 ಅಪರಂ ಶ್ರೀಷ್ಟೇ ಯೀಶೌ ವಿಶ್ವಾಸಪ್ರೇಮಭ್ಯಾಂ ಸಹಿತೋಽಸ್ಮತ್ಪ್ರಭೋರನುಗ್ರಹೋ ಽಕೀವ ಪ್ರಚುರೋಽಭತ್ | 15 ಪಾಪಿನಃ ಪರಿತ್ರಾತುಂ ಶ್ರೀಷ್ಟೋ ಯೀಶು ಜರ್ಗತಿ ಸಮವತೀರ್ಣೋಽಭವತ್, ಏಷಾ ಕಥಾ ವಿಶ್ವಾಸನೀಯಾ ಸರ್ವೈಃ ಗ್ರಹಣೀಯಾ ಚ | 16 ತೇಷಾಂ ಪಾಪಿನಾಂ ಮಧ್ಯೇಽಹಂ ಪ್ರಥಮ ಅಸಂ ಕಿನ್ತು ಯೇ ಮಾನವಾ ಅನನ್ತಜೀವನಪ್ರಾಪ್ತಾರ್ಥಂ ತಸ್ಮಿನ್ ವಿಶ್ವಸಿಷ್ಯನ್ತಿ ತೇಷಾಂ ದೃಷ್ಟಾನ್ತೇ ಮಯಿ ಪ್ರಥಮೇ ಯೀಶುನಾ ಶ್ರೀಷ್ಟೇನ ಸ್ವಕೀಯಾ ಕೃತ್ವಾ ಚಿರಸಹಿಷ್ಣುತಾ ಯತ್ ಪ್ರಕಾಶತೇ ತದರ್ಥಮೇವಾಹಮ್ ಅನುಕಮ್ಪಾಂ ಪ್ರಾಪ್ತವಾನ್ | (aiōnios g166) 17 ಅನಾದಿರಕ್ಷಯೋಽದೃಶ್ಯೋ ರಾಜಾ ಯೋಽದ್ವಿತೀಯಃ ಸರ್ವವ್ಯಕ್ತ ಈಶ್ವರಸ್ಯ ಗೌರವಂ ಮಹಿಮಾ ಚಾನನ್ತಕಾಲಂ ಯಾವದ್ ಭೂಯಾತ್ | ಅಮೇನ್ | (aiōn g165) 18 ಹೇ ಪುತ್ರ ತೀಮಥಿಯ ತ್ವಯಿ ಯಾನಿ ಭವಿಷ್ಯದ್ವಾಕ್ಯಾನಿ ಪುರಾ ಕಥಿತಾನಿ ತದನುಸಾರಾದ್ ಅಹಮ್ ಏನಮಾದೇಶಂ ತ್ವಯಿ ಸಮರ್ಪಯಾಮಿ, ತಸ್ಯಾಭಿಪ್ರಾಯೋಽಯಂ ಯತ್ತ್ವಂ ತೈ ವಾರ್ಕೈರುತ್ತಮಯುದ್ಧಂ ಕರೋಷಿ 19 ವಿಶ್ವಾಸಂ ಸತ್ಯಂವೇದಿಷ್ಯ ಧಾರಯಸಿ ಚ | ಅನಯೋಃ ಪರಿತ್ಯಾಗಾತ್ ಕೇಷಾಂಚಿದ್ ವಿಶ್ವಾಸತರೀ ಭಗ್ನಾಭವತ್ | 20 ಹುಮಿನಾಯಸಿಕನ್ನರೌ ತೇಷಾಂ ಯೌ ದ್ವೌ ಜನೌ, ತೌ ಯದ್ ಧರ್ಮನಿನ್ದಾಂ ಪುನರ್ನ ಕರ್ತುಂ ಶಿಕ್ಷೇತೇ ತದರ್ಥಂ ಮಯಾ ಶಯತಾನಸ್ಯ ಕರೇ ಸಮರ್ಪಿತೌ |

2 ಮಮ ಪ್ರಥಮ ಅದೇಶೋಽಯಂ, ಪ್ರಾರ್ಥನಾವಿನಯನಿವೇದನಧನ್ಯವಾದಾಃ ಕರ್ತವ್ಯಾಃ, 2 ಸರ್ವೇಷಾಂ ಮಾನವಾನಾಂ ಕೃತೇ ವಿಶೇಷತೋ ವಯಂ ಯತ್ ಶಾನ್ತತೇನ ನಿರ್ವಿರೋಧತ್ವೇನ ಚೇಶ್ವರಭಕ್ತಂ ವಿನೀತತ್ವಜ್ಞಾಚರಣಃ ಕಾಲಂ ಯಾಪಯಾಮಸ್ತದರ್ಥಂ ನೃಪತೀನಾಮ್ ಉಚ್ಛವದಸ್ಥಾನಾಂ ಕೃತೇ ತೇ ಕರ್ತವ್ಯಾಃ | 3 ಯತೋಽಸ್ಮಾಕಂ ತಾರಕಸ್ಯೇಶ್ವರಸ್ಯ ಸಾಕ್ಷಾತ್ ತದೇವೋತ್ತಮಂ ಗ್ರಾಹ್ಯಂ ಭವತಿ, 4 ಸ ಸರ್ವೇಷಾಂ ಮಾನವಾನಾಂ ಪರಿತ್ರಾಣಂ ಸತ್ಯಜ್ಞಾನಪ್ರಾಪ್ತಿರ್ಜ್ಞೇಚ್ಛತಿ | 5 ಯತ ಏಕೋಽದ್ವಿತೀಯ ಈಶ್ವರೋ ವಿದ್ಯತೇ ಕಿಂಚೇಶ್ವರೇ ಮಾನವೇಷು ಚೈಕೋ ಽದ್ವಿತೀಯೋ ಮದ್ಭಸ್ಯಃ 6 ಸ ನರಾವತಾರಃ ಶ್ರೀಷ್ಟೋ ಯೀಶು ವಿಧೃತೇ ಯಃ ಸರ್ವೇಷಾಂ ಮುಕ್ತೇ ಮೂಲ್ಕಮ್ ಆತ್ಮದಾನಂ ಕೃತವಾನ್ | ಏತೇನ ಯೇನ ಪ್ರಮಾಣೇನೋಪಯುಕ್ತೇ ಸಮಯೇ ಪ್ರಕಾಶಿತವ್ಯಂ, 7 ತದ್ವೋಷಯಿತಾ ದೂತೋ ವಿಶ್ವಾಸೇ ಸತ್ಯಧರ್ಮೇ ಚ ಭಿನ್ನಜಾತೀಯಾನಾಮ್ ಉಪದೇಶಕಶ್ಚಾಹಂ ನ್ಯಯುಜ್ಯೇ, ಏತದಹಂ ಶ್ರೀಷ್ಟಸ್ಯ ನಾಮ್ನಾ ಯಥಾತಥ್ಯಂ ವದಾಮಿ ನಾನ್ಯತಂ ಕಥಯಾಮಿ | 8 ಅತೋ ಮಮಾಭಿಮತಮಿದಂ ಪುರುಷೈಃ ಕ್ರೋಧಸನ್ನೇಹೌ ವಿನಾ ಪವಿತ್ರಕರಾನ್ ಉತ್ತೋಲ್ಕ ಸರ್ವಸ್ಮಿನ್ ಸ್ಥಾನೇ ಪ್ರಾರ್ಥನಾ ಕ್ರಿಯತಾಂ | 9 ತದ್ವತ್

ನಾಯ್ಕೋಽಽನಿ ಸಲಜ್ಞಃ ಸಂಯತಮನಸಶ್ಚ ಸತ್ಯೋ ಯೋಗ್ಯಮಾಚ್ಛಾದನಂ ಪರಿದಧತು ಕಿಂಚಿ ಕೇಶಸಂಸ್ಕಾರೈಃ ಕಣಕಮುಕ್ತಾಭಿ
 ಮರ್ಹಾಪರ್ಯಪರಿಭ್ಯದ್ಯಶ್ಚಾತ್ಮಭೂಷಣಂ ನ ಕುರ್ವತ್ಯಃ 10 ಸ್ವೀಕೃತೇಶ್ವರಭಕ್ತೀನಾಂ ಯೋಷಿತಾಂ ಯೋಗ್ಯೈಃ ಸತ್ಯಮ್ಭಿಃ
 ಸ್ವಭೂಷಣಂ ಕುರ್ವತಾಂ | 11 ನಾರೀ ಸಮ್ಪೂರ್ಣವಿನೀತತ್ವೇನ ನಿರ್ವಿರೋಧಂ ಶಿಕ್ಷತಾಂ | 12 ನಾರ್ಯಾಃ ಶಿಕ್ಷಾದಾನಂ
 ಪುರುಷಾಯಾಜ್ಞಾದಾನಂ ವಾಹಂ ನಾನುಜಾನಾಮಿ ತಯಾ ನಿರ್ವಿರೋಧತ್ವಮ್ ಆಚರಿತವ್ಯಂ | 13 ಯತಃ ಪ್ರಥಮಮ್
 ಆದಮಸ್ತಃ ಪರಂ ಹವಾಯಾಃ ಸೃಷ್ಟಿ ಬರ್ಭೂವ | 14 ಕಿಂಚಿದಮ್ ಭ್ರಾನ್ತಿಯುಕ್ತೋ ನಾಭವತ್ ಯೋಷಿದೇವ ಭ್ರಾನ್ತಿಯುಕ್ತಾ
 ಭೂತ್ಯಾಚಾರಿಣೀ ಬಭೂವ | 15 ತಥಾಪಿ ನಾರೀಗಣೋ ಯದಿ ವಿಶ್ವಾಸೇ ಪ್ರೇಮ್ನಿ ಪವಿತ್ರತಾಯಾಂ ಸಂಯತಮನಸಿ ಚ ತಿಷ್ಠತಿ
 ತರ್ಹ್ಯಪತ್ಯಪ್ರಸವವತ್ಸನಾ ಪರಿತ್ರಾಣಂ ಪ್ರಾಪ್ಸ್ಯತಿ |

3 ಯದಿ ಕಶ್ಚಿದ್ ಅದ್ಭುತಪದಮ್ ಆಕಾಂಕ್ಷತೇ ತರ್ಹಿ ಸ ಉತ್ತಮಂ ಕರ್ಮ ಲಿಪ್ತತ ಇತಿ ಸತ್ಯಂ | 2 ಅತೋಽದ್ಭುತೇಣಾನಿನ್ನೀತೇನೈಕಸ್ಯಾ
 ಯೋಷಿತೋ ಭರ್ತೃ ಪರಿಮಿತಭೋಗೇನ ಸಂಯತಮನಸಾ ಸಭ್ಯೇನಾತಿಥಿಸೇವಕೇನ ಶಿಕ್ಷಣೇ ನಿಪುಣೇನ 3 ನ
 ಮಧ್ಯಪೇನ ನ ಪ್ರಹಾರಕೇಣ ಕಿನ್ನು ಮ್ಯುಭಾವೇನ ನಿರ್ವಿವಾದೇನ ನಿರ್ಲೋಭೇನ 4 ಸ್ವಪರಿವಾರಾಣಾಮ್ ಉತ್ತಮಶಾಸಕೇನ
 ಪೂರ್ಣವಿನೀತತ್ವಾದ್ ವಶ್ಯಾನಾಂ ಸನ್ತಾನಾನಾಂ ನಿಯನ್ತ್ರಾ ಚ ಭವಿತವ್ಯಂ | 5 ಯತ ಆತ್ಮಪರಿವಾರಾನ್ ಶಾಸಿತುಂ ಯೋ ನ
 ಶಕ್ನೋತಿ ತೇನೇಶ್ವರಸ್ಯ ಸಮಿತೇಸ್ತತ್ತ್ವಾವಧಾರಣಂ ಕಥಂ ಕಾರಿಷ್ಯತೇ? 6 ಅಪರಂ ಸ ಗರ್ವಿತೋ ಭೂತ್ಯಾ ಯತ್ ಶಯತಾನ ಇವ
 ದಣ್ಣಯೋಗ್ಯೋ ನ ಭವೇತ್ ತದರ್ಥಂ ತೇನ ನವಶಿಷ್ಯೇಣ ನ ಭವಿತವ್ಯಂ | 7 ಯಚ್ಚ ನಿನ್ದಾಯಾಂ ಶಯತಾನಸ್ಯ ಜಾಲೇ ಚ ನ
 ಪತೇತ್ ತದರ್ಥಂ ತೇನ ಬಹಿಸ್ಥಲೋಕಾನಾಮಪಿ ಮಧ್ಯೇ ಸುಖ್ಯಾತಿಯುಕ್ತೇನ ಭವಿತವ್ಯಂ | 8 ತದ್ಭುತ ಪರಿಚಾರಕೈರಪಿ ವಿನೀತ್ಯೈ
 ದ್ವಿವಿಧವಾಕ್ಯರಹಿತೈ ಬರ್ಹುಮದ್ಯಪಾನೇ ಽನಾಸಕ್ತೈ ನಿರ್ಲೋಭೈಶ್ಚ ಭವಿತವ್ಯಂ, 9 ನಿರ್ಮಲಸಂವೇದೇನ ಚ ವಿಶ್ವಾಸಸ್ಯ
 ನಿಗೂಢವಾಕ್ಯಂ ಧಾತಿವ್ಯಂ | 10 ಅಗ್ರೇ ತೇಷಾಂ ಪರಿಣಾ ಕ್ರಿಯತಾಂ ತತಃ ಪರಮ್ ಅನಿನ್ದಿತಾ ಭೂತ್ಯಾ ತೇ ಪರಿಚರ್ಯಾಂ
 ಕುರ್ವನ್ತು | 11 ಅಪರಂ ಯೋಷಿದ್ಧಿರಪಿ ವಿನೀತಾಭಿರನಪವಾದಿಕಾಭಿಃ ಸರ್ತಕಾಭಿಃ ಸರ್ವತ್ರ ವಿಶ್ವಾಸ್ಯಾಭಿಶ್ಚ ಭವಿತವ್ಯಂ | 12
 ಪರಿಚಾರಕಾ ಏಕೈಕಯೋಷಿತೋ ಭರ್ತೃರೋ ಭವೇಯುಃ, ನಿಜಸನ್ತಾನಾನಾಂ ಪರಿಜನಾನಾಂ ಶುಶಾಸನಂ ಕುರ್ಯುಶ್ಚ |
 13 ಯತಃ ಸಾ ಪರಿಚರ್ಯಾ ಯೈ ಭರ್ತೃರೂಪೇಣ ಸಾಧ್ಯತೇ ತೇ ಶ್ರೇಷ್ಠಪದಂ ಪ್ರಾಪ್ನುವನ್ನಿ ಖೀಷ್ಣೇ ಯೀಶೌ ವಿಶ್ವಾಸೇನ
 ಮಹೋತ್ಸುಕಾ ಭವನ್ನಿ ಚ | 14 ತ್ವಾಂ ಪ್ರತ್ಯೇತತ್ಪ್ರಲೇಖನಸಮಯೇ ಶೀಘ್ರಂ ತ್ವತ್ಪ್ರಮೇಪಗಮನಸ್ಯ ಪ್ರತ್ಯಾಶಾ ಮಮ ವಿದ್ಯತೇ |
 15 ಯದಿ ವಾ ವಿಲಮ್ಬೇಯ ತರ್ಹೀಶ್ವರಸ್ಯ ಗೃಹೇ ಽರ್ಥತಃ ಸತ್ಯಧರ್ಮಸ್ಯ ಸ್ತಮ್ಭಭಿತ್ತಿಮೂಲಸ್ವರೂಪಾಯಾಮ್ ಅಮರೇಶ್ವರಸ್ಯ
 ಸಮಿತೌ ತ್ವಯಾ ಕೀದೃಶ ಆಚಾರಃ ಕರ್ತವ್ಯಸ್ತತ್ ಜ್ಞಾತುಂ ಶಕ್ಯತೇ | 16 ಅಪರಂ ಯಸ್ಯ ಮಹತ್ತ್ವಂ ಸರ್ವಸ್ವೀಕೃತಮ್
 ಈಶ್ವರಭಕ್ತೇಸ್ತತ್ ನಿಗೂಢವಾಕ್ಯಮಿದಮ್ ಈಶ್ವರೋ ಮಾನವದೇಹೇ ಪ್ರಕಾಶಿತ ಆತ್ಮನಾ ಸಪುಣ್ಯೀಕೃತೋ ದೂತ್ಯೈಃ ಸನ್ದೃಷ್ಟಃ
 ಸರ್ವಜಾತೀಯಾನಾಂ ನಿಕಟೇ ಘೋಷಿತೋ ಜಗತೋ ವಿಶ್ವಾಸಪಾತ್ರೀಭೂತಸ್ತೇಜಃಪ್ರಾಪ್ತಯೇ ಸ್ವರ್ಗಂ ನೀತಶ್ಚೇತಿ |

4 ಪವಿತ್ರ ಆತ್ಮಾ ಸ್ಪಷ್ಟಮ್ ಇದಂ ವಾಕ್ಯಂ ವದತಿ ಚರಮಕಾಲೇ ಕತಿಪಯಲೋಕಾ ವಕ್ಷಿನಾಜಿತತ್ವಾತ್ 2 ಕರೋರಮನಸಾಂ
 ಕಾಪಟ್ಕುಡ್ ಅನ್ಯತವಾದಿನಾಂ ವಿವಾಹನಿಷೇಧಕಾನಾಂ ಭಕ್ತ್ಯವಿಶೇಷನಿಷೇಧಕಾನಾಂಚ್ಚ 3 ಭೂತಸ್ವರೂಪಾಣಾಂ
 ಶಿಕ್ಷಾಯಾಂ ಭ್ರಮಕಾತ್ಯನಾಂ ವಾಕ್ಯೇಷು ಚ ಮನಾಂಸಿ ನಿವೇಶ್ಯ ಧರ್ಮಾದ್ ಭ್ರಂಶಿಷ್ಯನೇ | ತಾನಿ ತು ಭಕ್ತ್ಯಾಣಿ ವಿಶ್ವಾಸಿನಾಂ
 ಸ್ವೀಕೃತಸತ್ಯಧರ್ಮಾಣಾಂಚ್ಚ ಧನ್ಯವಾದಸಹಿತಾಯ ಭೋಗಾಯೇಶ್ವರೇಣ ಸಸೃಜಿರೇ | 4 ಯತ ಈಶ್ವರೇಣ ಯದ್ಯತ್ ಸೃಷ್ಟಂ ತತ್
 ಸರ್ವಮ್ ಉತ್ತಮಂ ಯದಿ ಚ ಧನ್ಯವಾದೇನ ಭುಜ್ಯತೇ ತರ್ಹಿ ತಸ್ಯ ಕಿಮಪಿ ನಾಗ್ರಾಹ್ಯಂ ಭವತಿ, 5 ಯತ ಈಶ್ವರಸ್ಯ ವಾಕ್ಯೇನ
 ಪ್ರಾರ್ಥನಯಾ ಚ ತತ್ ಪವಿತ್ರೀಭವತಿ | 6 ಏತಾನಿ ವಾಕ್ಯಾನಿ ಯದಿ ತ್ವಂ ಭ್ರಾತೃನ್ ಜ್ಞಾಪಯೇಸ್ವಹಿ ಯೇಶುಪ್ರೀಷ್ಯಸ್ಯೋತ್ತಮಃ
 ಪರಿಚಾರಕೋ ಭವಿಷ್ಯಸಿ ಯೋ ವಿಶ್ವಾಸೋ ಹಿತೋಪದೇಶಶ್ಚ ತ್ವಯಾ ಗೃಹೀತಸ್ತದೀಯವಾಕ್ಯೈರಾಪ್ಯಾಯಿಷ್ಯಸೇ ಚ | 7
 ಯಾನ್ಯುಪಾಖ್ಯಾನಾನಿ ದುರ್ಭಾವಾನಿ ವೃದ್ಧಯೋಷಿತಾಮೇವ ಯೋಗ್ಯಾನಿ ಚ ತಾನಿ ತ್ವಯಾ ವಿಸೃಜ್ಯನ್ತಾಮ್ ಈಶ್ವರಭಕ್ತಯೇ
 ಯತ್ನಃ ಕ್ರಿಯತಾಂ | 8 ಯತಃ ಶಾರೀರಿಕೋ ಯತ್ನಃ ಸ್ವಲ್ಪಫಲದೋ ಭವತಿ ಕಿನ್ದೀಶ್ವರಭಕ್ತಿರೈಹಿಕಪಾರತಿಕ್ರಮಜೀವನಯೋಃ
 ಪ್ರತಿಜ್ಞಾಯುಕ್ತಾ ಸತೀ ಸರ್ವತ್ರ ಫಲದಾ ಭವತಿ | 9 ವಾಕ್ಯಮೇತದ್ ವಿಶ್ವಸನೀಯಂ ಸರ್ವೈಃ ಗ್ರಹಣೀಯಂ ವಯಂಚ್ಚ
 ತದರ್ಥಮೇವ ಶ್ರಾಮ್ಯಮೋ ನಿನ್ದಾಂ ಭುಂಜ್ಯಹೇ ಚ | 10 ಯತೋ ಹೇತೋಃ ಸರ್ವಮಾನವಾನಾಂ ವಿಶೇಷತೋ ವಿಶ್ವಾಸಿನಾಂ
 ತ್ರಾತಾ ಯೋಽಮರ ಈಶ್ವರಸ್ಯಸ್ಮಿನ್ ವಯಂ ವಿಶ್ವಾಮಃ | 11 ತ್ವಮ್ ಏತಾನಿ ವಾಕ್ಯಾನಿ ಪ್ರಚಾರಯ ಸಮುಪದಿಶ ಚ | 12
 ಅಲ್ಪವಯಷ್ಯತ್ವಾತ್ ಕೇನಾಪ್ಯವಜ್ಞೇಯೋ ನ ಭವ ಕಿನ್ದಾಲ್ಪಾವೇನಾಚರಣೇನ ಪ್ರೇಮ್ಯಾ ಸದಾತ್ಮತೇನ ವಿಶ್ವಾಸೇನ ಶುಚಿತ್ವೇನ ಚ

ವಿಶ್ವಾನಾಮ್ ಆದರ್ಶೋ ಭವ | 13 ಯಾವನ್ನಾಹಮ್ ಆಗಮಿಷ್ಯಾಮಿ ತಾವತ್ ತ್ವ ಪಾರೇ ಚೇತಯನೇ ಉಪದೇಶೇ ಚ ಮನೋ ನಿಧತ್ಸ | 14 ಪ್ರಾಚೀನಗಣಹಸ್ತಾರ್ಪಣಸಹಿತೇನ ಭವಿಷ್ಯದ್ವಾಕ್ಯೇನ ಯದ್ವಾನಂ ತುಭ್ಯಂ ವಿಶ್ರಾಣಿತಂ ತವಾನ್ತಃಸ್ಥೇ ತಸ್ಮಿನ್ ದಾನೇ ಶಿಥಿಲಮನಾ ಮಾ ಭವ | 15 ಏತೇಷು ಮನೋ ನಿವೇಶಯ, ಏತೇಷು ವರ್ತಸ್ವ, ಇತ್ಯುಕ್ತವ್ಯ ಸರ್ವವಿಷಯೇ ತವ ಗುಣವೃದ್ಧಿ ಪ್ರಕಾಶತಾಂ | 16 ಸ್ವಸ್ಮಿನ್ ಉಪದೇಶೇ ಚ ಸಾವಧಾನೋ ಭೂತ್ವಾವತಿಷ್ಯಸ್ವ ತತ್ ಕೃತ್ವಾ ತ್ವಯಾತ್ಮಪರಿತ್ರಾಣಂ ಶ್ರೋತೃಣಾಃ ಪರಿತ್ರಾಣಂ ಸಾಧಯಿಷ್ಯತೇ |

5 ತ್ವಂ ಪ್ರಾಚೀನಂ ನ ಭರ್ತೃಯ ಕಿನ್ತು ತಂ ಪಿತರಮಿವ ಯೂನಶ್ಚ ಭ್ರಾತೃನಿವ 2 ವೃದ್ಧಾಃ ಸ್ತ್ರಿಯಶ್ಚ ಮಾತೃನಿವ ಯುವತೀಶ್ಚ ಪೂರ್ಣಶುಚಿತ್ತೇನ ಭಗಿನೀರಿವ ವಿನಯಸ್ವ | 3 ಅಪರಂ ಸತ್ಯವಿಧವಾಃ ಸಮ್ಯನ್ಯಸ್ವ | 4 ಕಸ್ಯಾಶ್ಚಿದ್ ವಿಧವಾಯಾ ಯದಿ ಪುತ್ರಾಃ ಪೌತ್ರಾ ವಾ ವಿದ್ಯಂತೇ ತರ್ಹಿ ತೇ ಪ್ರಥಮತಃ ಸ್ವೀಯಪರಿಜನಾನ್ ಸೇವಿತುಂ ಪಿತೃಣಃ ಪ್ರತ್ಯುಪಕರ್ತುಂ ಶಿಕ್ಷಂತಾಂ ಯತಸ್ತದೇವೇಶ್ವರಸ್ಯ ಸಾಕ್ಷಾದ್ ಉತ್ತಮಂ ಗ್ರಾಹ್ಯಂ ಕರ್ಮ | 5 ಅಪರಂ ಯಾ ನಾರೀ ಸತ್ಯವಿಧವಾ ನಾಥಹೀನಾ ಚಾಸ್ತಿ ಸಾ ಈಶ್ವರಸ್ಯಾಶ್ರಯೇ ತಿಷ್ಠಂತೀ ದಿವಾನಿಶಂ ನಿವೇದನಪಾರ್ಥನಾಭ್ಯಾಂ ಕಾಲಂ ಯಾಪಯತಿ | 6 ಕಿನ್ತು ಯಾ ವಿಧವಾ ಸುಖಭೋಗಾಸಕ್ತಾ ಸಾ ಜೀವತ್ಯಪಿ ಮೃತಾ ಭವತಿ | 7 ಅತಃಪ ತಾ ಯದ್ ಅನಿನ್ದಿತಾ ಭವೇಯೂಸ್ತದರ್ಥಮ್ ಏತಾನಿ ತ್ವಯಾ ನಿದಿಶ್ಯಂತಾಂ | 8 ಯದಿ ಕಶ್ಚಿತ್ ಸ್ವಜಾತೀಯಾನ್ ಲೋಕಾನ್ ವಿಶೇಷತಃ ಸ್ವೀಯಪರಿಜನಾನ್ ನ ಪಾಲಯತಿ ತರ್ಹಿ ಸ ವಿಶ್ವಾಸಾದ್ ಭ್ರಷ್ಟೋಽಪ್ಯಧಮಶ್ಚ ಭವತಿ | 9 ವಿಧವಾವರ್ಗೇ ಯಸ್ಯಾ ಗಣನಾ ಭವತಿ ತಯಾ ಷಷ್ಟಿವತ್ಸರಭ್ಯೋ ನ್ಯೂನವಯಸ್ಕಯಾ ನ ಭವಿತವ್ಯಂ; ಅಪರಂ ಪೂರ್ವಮ್ ಏಕಸ್ಯಾಮಿಕಾ ಭೂತ್ವಾ 10 ಸಾ ಯತ್ ಶಿಶುಪೋಷಣೇನಾತಿಥಿಸೇವನೇನ ಪವಿತ್ರಲೋಕಾನಾಂ ಚರಣಪ್ರಕ್ಷಾಲನೇನ ಕ್ಲಿಷ್ಟಾನಾಮ್ ಉಪಕಾರೇಣ ಸರ್ವವಿಧಸತ್ಕರ್ಮಾಚರಣೇನ ಚ ಸತ್ಕರ್ಮಕರಣಾತ್ ಸುಖ್ಯಾತಿಪ್ರಾಪ್ತಾ ಭವೇತ್ ತದಪ್ಯಾವಶ್ಯಕಂ | 11 ಕಿನ್ತು ಯುವತೀ ವಿಧವಾ ನ ಗೃಹಾಣ ಯತಃ ಖ್ರೀಷ್ಟಸ್ಯ ವೈಪರೀತ್ಯೇನ ತಾಸಾಂ ದರ್ಪೇ ಚಾತೇ ತಾ ವಿವಾಹಮ್ ಇಚ್ಛಂತಿ | 12 ತಸ್ಮಾಚ್ಚ ಪೂರ್ವಧರ್ಮ್ಯಂ ಪರಿತ್ಯಜ್ಯ ದಣ್ಡನೀಯಾ ಭವಂತಿ | 13 ಅನನ್ತರಂ ತಾ ಗೃಹಾದ್ ಗೃಹಂ ಪರ್ಯಟಿನ್ಯ ಆಲಸ್ಯಂ ಶಿಕ್ಷಂತೀ ಕೇವಲಮಾಲಸ್ಯಂ ನಹಿ ಕಿನ್ತು ನರ್ಥಕಾಲಾಪಂ ಪರಾಧಿಕಾರಚರ್ಚಾ ಇಷ್ಟಾಪಿ ಶಿಕ್ಷಮಾಣಾ ಅನುಚಿತಾನಿ ವಾಕ್ಯಾನಿ ಭಾಷಂತೀ | 14 ಅತೋ ಮಮೇಚ್ಛೇಯಂ ಯುವತ್ಯೋ ವಿಧವಾ ವಿವಾಹಂ ಕುರ್ವತಾಮ್ ಅಪತ್ಯವತ್ಯೋ ಭವಂತು ಗೃಹಕರ್ಮ್ಯ ಕುರ್ವತಾ ಇತ್ಯೇತ್ಯಂ ವಿಪಕ್ಷಾಯ ಕಿಮಪಿ ನಿನ್ದಾದ್ವಾರಂ ನ ದದತು | 15 ಯತ ಇತಃ ಪೂರ್ವಮ್ ಅಪಿ ಕಾಶ್ಚಿತ್ ಶಯತಾನಸ್ಯ ಪಶ್ಯಾದ್ಯಾಮಿನ್ಯೋ ಜಾತಾಃ | 16 ಅಪರಂ ವಿಶ್ವಾಸಿನ್ಯಾ ವಿಶ್ವಾಸಿನೋ ವಾ ಕಸ್ಯಾಪಿ ಪರಿವಾರಾಣಾಂ ಮಧ್ಯೇ ಯದಿ ವಿಧವಾ ವಿದ್ಯಂತೇ ತರ್ಹಿ ಸ ತಾಃ ಪ್ರತಿಪಾಲಯತು ತಸ್ಮಾತ್ ಸಮಿತೌ ಭಾರೇ ಽನಾರೋಪಿತೇ ಸತ್ಯವಿಧವಾನಾಂ ಪ್ರತಿಪಾಲನಂ ಕರ್ತುಂ ತಯಾ ಶಕ್ಯತೇ | 17 ಯೇ ಪ್ರಾಚ್ಯಃ ಸಮಿತಿಂ ಸಮ್ಯಗ್ ಅಧಿತಿಷ್ಠಂತಿ ವಿಶೇಷತ ಈಶ್ವರವಾಕ್ಯೇನೋಪದೇಶೇನ ಚ ಯೇ ಯತ್ನಂ ವಿದಧತೇ ತೇ ದ್ವಿಗುಣಸ್ವಾದರಸ್ಯ ಯೋಗ್ಯಾ ಮಾನ್ಯಂತಾಂ | 18 ಯಸ್ಮಾತ್ ಶಾಸ್ತ್ರೇ ಲಿಖಿತಮಿದಮಾಸ್ತೇ, ತ್ವಂ ಶಸ್ತ್ರಮರ್ಧಕವೃಷಸ್ಯಾಸ್ಯಂ ಮಾ ಬಧಾನೇತಿ, ಅಪರಮಪಿ ಕಾರ್ಯಕೃದ್ ವೇತನಸ್ಯ ಯೋಗ್ಯೋ ಭವತೀತಿ | 19 ದ್ವಿ ತ್ರೀನ್ ವಾ ಸಾಕ್ಷಿಣೋ ವಿನಾ ಕಸ್ಯಾಚಿತ್ ಪ್ರಾಚೀನಸ್ಯ ವಿರುದ್ಧಮ್ ಅಭಿಯೋಗಸ್ವಯಾ ನ ಗೃಹ್ಯತಾಂ | 20 ಅಪರಂ ಯೇ ಪಾಪಮಾಚರಂತಿ ತಾನ್ ಸರ್ವೇಷಾಂ ಸಮಕ್ಷಂ ಭರ್ತೃಯಸ್ತ ತೇನಾಪರೇಷಾಮಪಿ ಭೀತಿ ಜನಿಷ್ಯತೇ | 21 ಅಹಮ್ ಈಶ್ವರಸ್ಯ ಪ್ರಭೋ ಯೀಶುಖ್ರೀಷ್ಟಸ್ಯ ಮನೋನೀತದಿವ್ಯದೂತಾನಾಃ ಗೋಚರೇ ತ್ವಾಮ್ ಇದಮ್ ಅಜ್ಞಾಪಯಾಮಿ ತ್ವಂ ಕಸ್ಯಾಪ್ಯನುರೋಧೇನ ಕಿಮಪಿ ನ ಕುರ್ವನ ವಿನಾಪಕ್ಷಪಾತಮ್ ಏತಾನಿ ವಿದೋಃ ಪಾಲಯ | 22 ಕಸ್ಯಾಪಿ ಮೂರ್ಧ್ನಿ ಹಸ್ತಾಪರ್ಣಂ ತ್ವಯಾ ಮಾಕಾರ್ಷೀಃ | ಪರಪಾಪಾನಾಞ್ಚಂತೀ ಮಾ ಭವ | ಸ್ವಂ ಶುಚಿಂ ರಕ್ಷ | 23 ಅಪರಂ ತವೋದರಪೀಡಾಯಾಃ ಪುನಃ ಪುನ ದುರ್ಬಲತಾಯಾಶ್ಚ ನಿಮಿತ್ತಂ ಕೇವಲಂ ತೋಯಂ ನ ಪಿವನ್ ಕಿಚ್ಛಿನ್ ಮದ್ಯಂ ಪಿವ | 24 ಕೇಷಾಞ್ಚೈತ್ ಮಾನವಾನಾಂ ಪಾಪಾನಿ ವಿಚಾರಾತ್ ಪೂರ್ವಂ ಕೇಷಾಞ್ಚೈತ್ ಪಶ್ಯಾತ್ ಪ್ರಕಾಶಂತೇ | 25 ತಥೈವ ಸತ್ಕರ್ಮಾಣ್ಯಪಿ ಪ್ರಕಾಶಂತೇ ತದನ್ಯಥಾ ಸತಿ ಪ್ರಚ್ಛನ್ನಾನಿ ಸ್ಥಾತುಂ ನ ಶಕ್ಯವಂತಿ |

6 ಯಾವನ್ನೋ ಲೋಕಾ ಯುಗಧಾರಿಣೋ ದಾಸಾಃ ಸಂತಿ ತೇ ಸ್ವಸ್ತಸ್ವಾಮಿನಂ ಪೂರ್ಣಸಮಾದರಯೋಗ್ಯಂ ಮನ್ಯಂತಾಂ ನೋ ಚೇದ್ ಈಶ್ವರಸ್ಯ ನಾಮ್ನ ಉಪದೇಶಸ್ಯ ಚ ನಿನ್ದಾ ಸಮ್ಯವಿಷ್ಯತಿ | 2 ಯೇಷಾಞ್ಚ ಸ್ವಾಮಿನೋ ವಿಶ್ವಾಸಿನಃ ಭವಂತಿ ತೈಸ್ತೇ ಭ್ರಾತೃತ್ವಾತ್ ನಾವಚ್ಛೇಯಾಃ ಕಿನ್ತು ತೇ ಕರ್ಮಫಲಭೋಗಿನೋ ವಿಶ್ವಾಸಿನಃ ಪ್ರಿಯಾಶ್ಚ ಭವಂತೀತಿ ಹೇತೋಃ ಸೇವನೀಯಾ ಏವ, ತ್ವಮ್ ಏತಾನಿ ಶಿಕ್ಷಯ ಸಮುಪದಿಶ ಚ | 3 ಯಃ ಕಶ್ಚಿದ್ ಇತರಶಿಕ್ಷಾಂ ಕರೋತಿ, ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯ

ಹಿತವಾಕ್ಯಾನೀಶ್ವರಭಕ್ತೇ ಯೋಗ್ಯಾಂ ಶಿಕ್ಷಾಞ್ ನ ಸ್ವೀಕರೋತಿ 4 ಸ ದರ್ಪಧಾತಃ ಸರ್ವಥಾ ಜ್ಞಾನಹೀನಶ್ಚ ವಿವಾದೈ
ವಾರ್ಗ್ಯುದೈಶ್ಚ ರೋಗಯುಕ್ತಶ್ಚ ಭವತಿ | 5 ತಾದೃಶಾದ್ ಭಾವಾದ್ ಈರ್ಷ್ಯಾವಿರೋಧಾಪವಾದದುಷ್ಟಾಸೂಯಾ ಭ್ರಷ್ಟಮನಸಾಂ
ಸತ್ಯಜ್ಞಾನಹೀನಾನಾಮ್ ಈಶ್ವರಭಕ್ತಿಂ ಲಾಭೋಪಾಯಮ್ ಇವ ಮನ್ಯಮಾನಾನಾಂ ಲೋಕಾನಾಂ ವಿವಾದಾಶ್ಚ ಜಾಯಂತೇ
ತಾದೃಶೇಭ್ಯೋ ಲೋಕೇಭ್ಯಸ್ವಂ ಪೃಥಕ್ ತಿಷ್ಠ | 6 ಸಂಯತೇಚ್ಚಯಾ ಯುಕ್ತಾ ಯೇಶ್ವರಭಕ್ತಿಃ ಸಾ ಮಹಾಲಾಭೋಪಾಯೋ
ಭವತೀತಿ ಸತ್ಯಂ | 7 ಏತಜ್ಜಗತ್ಪವೇಶನಕಾಲೇಽಸ್ಮಾಭಿಃ ಕಿಮಪಿ ನಾನಾಯಿ ತತ್ತಯಜನಕಾಲೇಽಪಿ ಕಿಮಪಿ ನೇತುಂ ನ ಶಕ್ಯತ ಇತಿ
ನಿಶ್ಚಿತಂ | 8 ಅತಃ ಏವ ಖಾದ್ಯಾನ್ಯಾಚ್ಛಾದನಾನಿ ಚ ಪ್ರಾಪ್ಯಾಸ್ಮಾಭಿಃ ಸನ್ನುಷ್ಟೈ ಭರ್ವಿತವ್ಯಂ | 9 ಯೇ ತು ಧನಿನೋ ಭವಿತುಂ
ಚೇಷ್ಟಂತೇ ತೇ ಪರೀಕ್ಷಾಯಾಮ್ ಉನ್ಮಾಥೇ ಪತಂತಿ ಯೇ ಚಾಭಿಲಾಷಾ ಮಾನವಾನ್ ವಿನಾಶೇ ನರಕೇ ಚ ಮಜ್ಜಯಂತಿ
ತಾದೃಶೇಷ್ಟಜ್ಞಾನಾಹಿತಾಭಿಲಾಷೇಷ್ಟಪಿ ಪತಂತಿ | 10 ಯತೋಽರ್ಥಸ್ತುಹಾ ಸರ್ವೇಷಾಂ ದುರಿತಾನಾಂ ಮೂಲಂ ಭವತಿ
ತಾಮವಲಮ್ಬ್ಯ ಕೇಚಿದ್ ವಿಶ್ವಾಸಾದ್ ಅಭ್ರಂಶನ್ತ ನಾನಾಕ್ಲೇಶೈಶ್ಚ ಸ್ವಾನ್ ಅವಿದ್ಯನ್ | 11 ಹೇ ಈಶ್ವರಸ್ಯ ಲೋಕ ತ್ವಮ್ ಏತೇಭ್ಯಃ
ಪಲಾಯ್ಯ ಧರ್ಮ್ಯ ಈಶ್ವರಭಕ್ತಿ ವಿಶ್ವಾಸಃ ಪ್ರೇಮ ಸಹಿಷ್ಣುತಾ ಕ್ಷಾನ್ತಿಶ್ಚೈತಾನ್ಯಾಚರ | 12 ವಿಶ್ವಾಸರೂಪಮ್ ಉತ್ತಮಯುದ್ಧಂ
ಕುರು, ಅನನ್ತಜೀವನಮ್ ಅಲಮ್ಬಸ್ವ ಯತಸ್ತದರ್ಥಂ ತ್ವಮ್ ಆಹೂತೋ ಽಭವಃ, ಬಹುಸಾಕ್ಷಿಣಾಂ ಸಮಕ್ಷಇಶ್ಣೋತ್ತಮಾಂ
ಪ್ರತಿಜ್ಞಾಂ ಸ್ವೀಕೃತವಾನ್ | (aiṅnios g166) 13 ಅಪರಂ ಸರ್ವೇಷಾಂ ಜೀವಯಿತುರೀಶ್ವರಸ್ಯ ಸಾಕ್ಷಾದ್ ಯಶ್ಚ ಖ್ರೀಷ್ಟೋ ಯೀಶುಃ
ಪನ್ನೀಯಪೀಲಾತಸ್ಯ ಸಮಕ್ಷಮ್ ಉತ್ತಮಾಂ ಪ್ರತಿಜ್ಞಾಂ ಸ್ವೀಕೃತವಾನ್ ತಸ್ಯ ಸಾಕ್ಷಾದ್ ಅಹಂ ತ್ವಾಮ್ ಇದಮ್ ಆಜ್ಞಾಪಯಾಮಿ |
14 ಈಶ್ವರೇಣ ಸ್ವಸಮಯೇ ಪ್ರಕಾಶಿತವ್ಯಮ್ ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯಾಗಮನಂ ಯಾವತ್ ತ್ವಯಾ ನಿಷ್ಕಲಜ್ಞತೇನ
ನಿದೋಷತೇನ ಚ ವಿಧೀ ರಕ್ಷತಾಂ | 15 ಸ ಈಶ್ವರಃ ಸಚ್ಚಿದಾನಂದಃ, ಅದ್ವಿತೀಯಸಮ್ರಾಟ್, ರಾಜ್ಞಾಂ ರಾಜಾ, ಪ್ರಭೂನಾಂ
ಪ್ರಭುಃ, 16 ಅಮರತಾಯಾ ಅದ್ವಿತೀಯ ಆಕರಃ, ಆಗಮ್ಯತೇಜೋನಿವಾಸೀ, ಮರ್ತ್ಯಾನಾಂ ಕೇನಾಪಿ ನ ದೃಷ್ಟಃ ಕೇನಾಪಿ ನ
ದೃಶ್ಯಶ್ಚ | ತಸ್ಯ ಗೌರವಪರಾಕ್ರಮೌ ಸದಾತನೌ ಭೂಯಾಸ್ಯಾಂ | ಆಮೇನ್ | (aiṅnios g166) 17 ಇಹಲೋಕೇ ಯೇ ಧನಿನಸ್ತೇ
ಚಿತ್ತಸಮುನ್ನತಿಂ ಚಪಲೇ ಧನೇ ವಿಶ್ವಾಸಞ್ ನ ಕುರ್ವತಾಂ ಕಿನ್ತು ಭೋಗಾರ್ಥಮ್ ಅಸ್ಮಭ್ಯಂ ಪ್ರಚುರತೇನ ಸರ್ವದಾತಾ (aiṅn
g165) 18 ಯೋಽಮರ ಈಶ್ವರಸ್ತಸ್ಮಿನ್ ವಿಶ್ವಸನ್ತು ಸದಾಚಾರಂ ಕುರ್ವಂತು ಸತ್ಕರ್ಮಧನೇನ ಧನಿನೋ ಸುಕಲಾ ದಾತಾರಶ್ಚ
ಭವಂತು, 19 ಯಥಾ ಚ ಸತ್ಯಂ ಜೀವನಂ ಪಾಪ್ನುಯುಸ್ತಥಾ ಪಾರತ್ರಿಕಾಮ್ ಉತ್ತಮಸವ್ಪದಂ ಸಚ್ಚಿನ್ಮನ್ವೇತಿ ತ್ವಯಾದಿಶ್ಯಂತಾಂ |
20 ಹೇ ತೀಮಥಿಯ, ತ್ವಮ್ ಉಪನಿಧಿಂ ಗೋಪಯ ಕಾಲ್ಪನಿಕವಿದ್ಯಾಯಾ ಅಪವಿತ್ರಂ ಪ್ರಲಾಪಂ ವಿರೋಧೋಕ್ತಿಶ್ಚ ತ್ವಜ ಚ, 21
ಯತಃ ಕತಿಪಯಾ ಲೋಕಾಸ್ಯಾಂ ವಿದ್ಯಾಮವಲಮ್ಬ್ಯ ವಿಶ್ವಾಸಾದ್ ಭ್ರಷ್ಟಾ ಅಭವನ | ಪ್ರಸಾದಸ್ತವ ಸಹಾಯೋ ಭೂಯಾತ್ |
ಆಮೇನ್ |

೨ ತೀರ್ಮದಿಯೆ:

1 ಖೀಷ್ಠೇನ ಯೀಶುನಾ ಯಾ ಜೀವನಸ್ಯ ಪ್ರತಿಜ್ಞಾ ತಾಮಧೀಶ್ವರಸ್ಯೇಚ್ಛಯಾ ಯೀಶೋಃ ಖೀಷ್ಠಸ್ಯೈಕಃ ಪ್ರೇರಿತಃ ಪೌಲೋಸಹಂ ಸ್ವಕೀಯಂ ಪ್ರಿಯಂ ಧರ್ಮಪುತ್ರಂ ತೀರ್ಮದಿಯಂ ಪ್ರತಿ ಪತ್ರಂ ಲಿಖಾಮಿ | 2 ತಾತ ಈಶ್ವರೋಽಸ್ಮಾಕಂ ಪ್ರಭು ಯೀಶುಖೀಷ್ಠಶ್ಚ ತ್ವಯಿ ಪ್ರಸಾದಂ ದಯಾಂ ಶಾನ್ತಿಂ ಕ್ರಿಯಾಸ್ತಾಂ | 3 ಅಹಮ್ ಆ ಪೂರ್ವಪುರುಷಾತ್ ಯಮ್ ಈಶ್ವರಂ ಪವಿತ್ರಮನಸಾ ಸೇವೇ ತಂ ಧನ್ಯಂ ವದನಂ ಕಥಯಾಮಿ, ಅಹಮ್ ಅಹೋರಾತ್ರಂ ಪ್ರಾರ್ಥನಾಸಮಯೇ ತ್ವಾಂ ನಿರನ್ತರಂ ಸ್ಮರಾಮಿ | 4 ಯಶ್ಚ ವಿಶ್ವಾಸಃ ಪ್ರಥಮೇ ಲೋಯೀನಾಮಿಕಾಯಾಂ ತವ ಮಾತಾಮಹ್ಯಾಮ್ ಉನೀಕೀನಾಮಿಕಾಯಾಂ ಮಾತರಿ ಚಾತಿಷ್ಠತ್ ತವಾನ್ತರೇಽಪಿ ತಿಷ್ಠತೀತಿ ಮನ್ಯೇ 5 ತವ ತಂ ನಿಷ್ಕಪಟಂ ವಿಶ್ವಾಸಂ ಮನಸಿ ಕುರ್ವನ್ ತವಾಶ್ರುಪಾತಂ ಸ್ಮರನ್ ಯಥಾನಂದೇನ ಪ್ರಭಲ್ಲೋ ಭವೇಯಂ ತದರ್ಥಂ ತವ ದರ್ಶನಮ್ ಆಕಾಂಕ್ಷೇ | 6 ಅತೋ ಹೇತೋ ಮಮ ಹಸ್ತಾರ್ಪಣೇನ ಲಬ್ಧೋ ಯ ಈಶ್ವರಸ್ಯ ವರಸ್ತಯಿ ವಿದ್ಯತೇ ತಮ್ ಉಜ್ವಲಯಿತುಂ ತ್ವಾಂ ಸ್ಮಾರಯಾಮಿ | 7 ಯತ ಈಶ್ವರೋಽಸ್ಮಭ್ಯಂ ಭಯಜನಕಮ್ ಆತ್ಮಾನಮ್ ಅದತ್ತ್ವಾ ಶಕ್ತಿಪ್ರೇಮಸತರ್ಕತಾನಾಮ್ ಆಕರಮ್ ಆತ್ಮಾನಂ ದತ್ತವಾನ್ | 8 ಅತಏವಾಸ್ಮಾಕಂ ಪ್ರಭುಮಧಿ ತಸ್ಯ ವನ್ನಿದಾಸಂ ಮಾಮಧಿ ಚ ಪ್ರಮಾಣಂ ದಾತುಂ ನ ತ್ರಪಸ್ಯ ಕಿನ್ತ್ವೀಶ್ವರೀಯಶಕ್ತ್ಯಾ ಸುಸಂವಾದಸ್ಯ ಕೃತೇ ದುಃಖಸ್ಯ ಸಹಭಾಗೀ ಭವ | 9 ಸೋಽಸ್ಮಾನ್ ಪರಿತ್ರಾಣಪಾತ್ರಾಣಿ ಕೃತವಾನ್ ಪವಿತ್ರೇಣಾಹ್ವಾನೇನಾಹೂತವಾಂಶ್ಚ; ಅಸ್ಯತ್ಕರ್ಮಹೇತುನೇತಿ ನಹಿ ಸ್ವೀಯನಿರೂಪಾಣಸ್ಯ ಪ್ರಸಾದಸ್ಯ ಚ ಕೃತೇ ತತ್ ಕೃತವಾನ್ | ಸ ಪ್ರಸಾದಃ ಸೃಷ್ಟೇಃ ಪೂರ್ವಕಾಲೇ ಖೀಷ್ಠೇನ ಯೀಶುನಾಸ್ಯಭ್ಯಮ್ ಆದಾಯಿ, (aiōnios g166) 10 ಕಿನ್ತ್ವಿದಾನಾಸ್ಮಾಕಂ ಪರಿತ್ರಾತು ಯೀಶೋಃ ಖೀಷ್ಠಸ್ಯಾಗಮನೇನ ಪ್ರಾಕಾಶತ | ಖೀಷ್ಠೋ ಮೃತ್ಯುಂ ಪರಾಜಿತವಾನ್ ಸುಸಂವಾದೇನ ಚ ಜೀವನಮ್ ಅಮರತಾಂಶ್ಚ ಪ್ರಕಾಶಿತವಾನ್ | 11 ತಸ್ಯ ಘೋಷಯಿತಾ ದೂತಶ್ಚಾನ್ಯಜಾತೀಯಾನಾಂ ಶಿಕ್ಷಕಶ್ಚಾಹಂ ನಿಯುಕ್ತೋಽಸ್ಮಿ | 12 ತಸ್ಮಾತ್ ಕಾರಣಾತ್ ಮಮಾಯಂ ಕ್ಲೇಶೋ ಭವತಿ ತೇನ ಮಮ ಲಜ್ಜಾ ನ ಜಾಯತೇ ಯತೋಽಹಂ ಯಸ್ಮಿನ್ ವಿಶ್ವಸಿತವಾನ್ ತಮವಗತೋಽಸ್ಮಿ ಮಹಾದಿನಂ ಯಾವತ್ ಮಮೋಪನಿಧೇ ಗೋಪನಸ್ಯ ಶಕ್ತಿಸ್ತಸ್ಯ ವಿದ್ಯತ ಇತಿ ನಿಶ್ಚಿತಂ ಜಾನಾಮಿ | 13 ಹಿತದಾಯಕಾನಾಂ ವಾಕ್ಯಾನಾಮ್ ಆದರ್ಶರೂಪೇಣ ಮತಃ ಶ್ರುತಾಃ ಖೀಷ್ಠೇ ಯೀಶೌ ವಿಶ್ವಾಸಪ್ರೇಮ್ನೋಃ ಕಥಾ ಧಾರಯ | 14 ಅಪರಮ್ ಅಸ್ಯದನ್ವರ್ವಾಸಿನಾ ಪವಿತ್ರೇಣಾತ್ಮನಾ ತಾಮುತ್ರಮಾಮ್ ಉಪನಿಧಿಂ ಗೋಪಯ | 15 ಅಶಿಯಾದೇಶೀಯಾಃ ಸರ್ವೇ ಮಾಂ ತ್ಯಕ್ತವನ್ತ ಇತಿ ತ್ವಂ ಜಾನಾಸಿ ತೇಷಾಂ ಮಧ್ಯೇ ಫೂಗಿಲ್ಲೋ ಹರ್ಮ್ಯಗಿನಿಶ್ಚ ವಿದ್ಯತೇ | 16 ಪ್ರಭುರನೀಷಿಫರಸ್ಯ ಪರಿವಾರಾನ್ ಪ್ರತಿ ಕೃಪಾಂ ವಿದಧಾತು ಯತಃ ಸ ಪುನಃ ಪುನ ಮಾರ್ಮ್ ಆಪ್ಯಾಯಿತವಾನ್ 17 ಮಮ ಶೃಜ್ಜಲೇನ ನ ತ್ರಪಿತ್ವಾ ರೋಮಾನಗರೇ ಉಪಸ್ಥಿತಸಮಯೇ ಯತ್ನೇನ ಮಾಂ ಮೃಗಯಿತ್ವಾ ಮಮೋದ್ದೇಶಂ ಪ್ರಾಪ್ತವಾನ್ | 18 ಅತೋ ವಿಚಾರದಿನೇ ಸ ಯಥಾ ಪ್ರಭೋಃ ಕೃಪಾಭಾಜನಂ ಭವೇತ್ ತಾದೃಶಂ ವರಂ ಪ್ರಭುಸ್ಯಸ್ಮೈ ದೇಯಾತ್ | ಇಫಿಷನಗರೇಽಪಿ ಸ ಕತಿ ಪ್ರಕಾರೈ ಮಾರ್ಮ್ ಉಪಕೃತವಾನ್ ತತ್ ತ್ವಂ ಸಮ್ಯಗ್ ವೇತ್ಸಿ |

2 ಹೇ ಮಮ ಪುತ್ರ, ಖೀಷ್ಠಯೀಶುತೋ ಯೋಽನುಗ್ರಹಸ್ಯಸ್ಯ ಬಲೇನ ತ್ವಂ ಬಲವಾನ್ ಭವ | 2 ಅಪರಂ ಬಹುಭಿಃ ಸಾಕ್ಷಿಭಿಃ ಪ್ರಮಾಣೀಕೃತಾಂ ಯಾಂ ಶಿಕ್ಷಾಂ ಶ್ರುತವಾನಸಿ ತಾಂ ವಿಶ್ವಾಸ್ಯೇಷು ಪರಸ್ಮೈ ಶಿಕ್ಷಾದಾನೇ ನಿಪುಣೇಷು ಚ ಲೋಕೇಷು ಸಮರ್ಪಯ | 3 ತ್ವಂ ಯೀಶುಖೀಷ್ಠಸ್ಯೋತ್ತಮೋ ಯೋದ್ದೇವ ಕ್ಲೇಶಂ ಸಹಸ್ಯ | 4 ಯೋ ಯುದ್ಧಂ ಕರೋತಿ ಸ ಸಾಂಸಾರಿಕೇ ವ್ಯಾಪಾರೇ ಮಗ್ನೋ ನ ಭವತಿ ಕಿನ್ತು ಸ್ವನಿಯೋಜಯಿತ್ರೇ ರೋಚಿತುಂ ಚೇಷ್ಟತೇ | 5 ಅಪರಂ ಯೋ ಮಲ್ಲೈ ಯುಧೃತಿ ಸ ಯದಿ ನಿಯಮಾನುಸಾರೇಣ ನ ಯುದ್ಧೃತಿ ತರ್ಹಿ ಕಿರೀಟಂ ನ ಲಪ್ಸ್ಯತೇ | 6 ಅಪರಂ ಯಃ ಕೃಷೀವಲಃ ಕರ್ಮ್ಯ ಕರೋತಿ ತೇನ ಪ್ರಥಮೇನ ಫಲಭಾಗಿನಾ ಭವತಿತ್ವಂ | 7 ಮಯಾ ಯದಚ್ಯತೇ ತತ್ ತ್ವಯಾ ಬುದ್ಧತಾಂ ಯತಃ ಪ್ರಭುಸ್ತುಭ್ಯಂ ಸರ್ವತ್ರ ಬುದ್ಧಿಂ ದಾಸ್ಯತಿ | 8 ಮಮ ಸುಸಂವಾದಸ್ಯ ವಚನಾನುಸಾರಾದ್ ದಾಯೂದ್ಧಂಶೀಯಂ ಮೃತಗಣಮಧ್ಯಾತ್ ಉತ್ಥಾಪಿತಂ ಯೀಶುಂ ಖೀಷ್ಠಂ ಸ್ಮರ | 9 ತತ್ಸುಸಂವಾದಕಾರಣಾದ್ ಅಹಂ ದುಷ್ಟಮೇವ ಬನ್ನದಶಾಪರ್ಯ್ಯಂತಂ ಕ್ಲೇಶಂ ಭುಂಜ್ಜೇ ಕಿನ್ತ್ವೀಶ್ವರಸ್ಯ ವಾಕ್ಯಮ್ ಅಬದ್ಧಂ ತಿಷ್ಠತಿ | 10 ಖೀಷ್ಠೇನ ಯೀಶುನಾ ಯದ್ ಅನನ್ತಗೌರವಸಹಿತಂ ಪರಿತ್ರಾಣಂ ಜಾಯತೇ ತದಭಿರುಚಿತ್ಯೇ ಲೋಕೈರಪಿ ಯತ್ ಲಭ್ಯೇತ ತದರ್ಥಮಹಂ ತೇಷಾಂ ನಿಮಿತ್ತಂ ಸರ್ವಾರ್ಥೋಪಾಯಿನಿ ಸಹೇ | (aiōnios g166) 11 ಅಪರಮ್ ಏಷಾ ಭಾರತೀ ಸತ್ಯಾ ಯದಿ ವಯಂ ತೇನ ಸಾರ್ಧಂ ಮ್ರಿಯಾಮಹೇ ತರ್ಹಿ ತೇನ ಸಾರ್ಧಂ ಜೀವಿವ್ಯಾಮಃ, ಯದಿ ಚ ಕ್ಲೇಶಂ ಸಹಾಮಹೇ ತರ್ಹಿ ತೇನ ಸಾರ್ಧಂ ರಾಜತ್ವಮಪಿ ಕರಿಷ್ಯಾಮಹೇ | 12 ಯದಿ ವಯಂ ತಮ್ ಅನಜ್ಞೇಕುರ್ಮ್ಯಸ್ತರ್ಹಿ ಸೋ

5 ಸ್ಯಾನಪ್ತಜ್ಞೇಕರಿಷ್ಯತಿ | 13 ಯದಿ ವಯಂ ನ ವಿಶ್ವಾಸಾಮಸ್ತರ್ಹಿ ಸ ವಿಶ್ವಾಸ್ಯಸ್ತಿಷ್ಯತಿ ಯತಃ ಸ್ವಮ್ ಅಪಹ್ನೋತುಂ ನ ಶಕ್ನೋತಿ | 14 ತ್ವಮೇತಾನಿ ಸ್ಮಾರಯನ್ ತೇ ಯಥಾ ನಿಷ್ಫಲಂ ಶ್ರೋತೃಣಾಂ ಭ್ರಂಶಜನಕಂ ವಾಗ್ಬುದ್ಧಂ ನ ಕುರ್ಯ್ವಸ್ತಥಾ ಪ್ರಭೋಃ ಸಮಕ್ಷಂ ದೃಢಂ ವಿನೀಯಾದಿಶ | 15 ಅಪರಂ ತ್ವಮ್ ಈಶ್ವರಸ್ಯ ಸಾಕ್ಷಾತ್ ಸ್ವಂ ಪರೀಕ್ಷಿತಮ್ ಅನಿನ್ದನೀಯಕರ್ಮಕಾರಿಣಿಷ್ಠ ಸತ್ಯಮತಸ್ಯ ವಾಕ್ಯಾನಾಂ ಸದ್ವಿಭಜನೇ ನಿಪುಣಿಷ್ಠ ದರ್ಶಯಿತುಂ ಯತಸ್ಯ | 16 ಕಿನ್ತ್ವಪವಿತ್ರಾ ಅನರ್ಥಕಥಾ ದೂರೀಕುರು ಯತಸ್ತದಾಲಮ್ಪಿ ನ ಉತ್ತರೋತ್ತರಮ್ ಅಧರ್ಮೋ ವರ್ಧಿಷ್ಯಂತೇ, 17 ತೇಷಾಞ್ಚ ವಾಕ್ಯಂ ಗಲಿತಕ್ಷತವತ್ ಕ್ಷಯವರ್ಧಕೋ ಭವಿಷ್ಯತಿ ತೇಷಾಂ ಮಧ್ಯೇ ಹುಮಿನಾಯಃ ಫಿಲೀತಶ್ಚೇತಿನಾಮಾನೌ ದ್ವೌ ಜನೌ ಸತ್ಯಮತಾದ್ ಭ್ರಷ್ಟೌ ಜಾತೌ, 18 ಮೃತಾನಾಂ ಪುನರುತ್ಥಿತಿ ವ್ಯರ್ತೀತೇತಿ ವದನ್ತೌ ಕೇಷಾಞ್ಚೈದ್ ವಿಶ್ವಾಸಮ್ ಉತ್ಪಾಟಯತಶ್ಚ | 19 ತಥಾಪೀಶ್ವರಸ್ಯ ಭಿತ್ತಿಮೂಲಮ್ ಅಚಲಂ ತಿಷ್ಠತಿ ತಸ್ಮಿಂಶ್ಚೇಯಂ ಲಿಪಿ ಮುರ್ದಾಜ್ಞಿತಾ ವಿದ್ಯತೇ | ಯಥಾ, ಜಾನಾತಿ ಪರಮೇಶಸ್ಯ ಸ್ವಕೀಯಾನ್ ಸರ್ವಮಾನವಾನ್ | ಅಪಗಚ್ಛೇದ್ ಅಧರ್ಮಾಚ್ಚ ಯಃ ಕಶ್ಚಿತ್ ಖ್ರೀಷ್ಣನಾಮಕೃತ್ | | 20 ಕಿನ್ತು ಬೃಹನ್ನಿಕೇತನೇ ಕೇವಲ ಸುವರ್ಣಮಯಾನಿ ರೌಪ್ಯಮಯಾಣಿ ಚ ಭಾಜನಾನಿ ವಿದ್ಯಂತ ಇತಿ ತರ್ಹಿ ಕಾಷ್ಠಮಯಾನಿ ಮೃಣ್ಮಯಾನ್ವಪಿ ವಿದ್ಯಂತೇ ತೇಷಾಞ್ಚ ಕಿಯನ್ತಿ ಸಮಾನಾಯ ಕಿಯನ್ತಮಾನಾಯ ಚ ಭವನ್ತಿ | 21 ಅತೋ ಯದಿ ಕಶ್ಚಿತ್ ಏತಾದೃಶೇಭ್ಯಃ ಸ್ವಂ ಪರಿಷ್ಕರೋತಿ ತರ್ಹಿ ಸ ಪಾವಿತಂ ಪ್ರಭೋಃ ಕಾರ್ಯಯೋಗ್ಯಂ ಸರ್ವಸತ್ಕಾರ್ಯಯೋಪಯುಕ್ತಂ ಸಮಾನಾರ್ಥಕಞ್ಚ ಭಾಜನಂ ಭವಿಷ್ಯತಿ | 22 ಯೌವನಾವಸ್ಥಾಯಾ ಅಭಿಲಾಷಾಸ್ವಯಾ ಪರಿತ್ಯಜ್ಯನ್ತಾಂ ಧರ್ಮೋ ವಿಶ್ವಾಸಃ ಪ್ರೇಮ ಯೇ ಚ ಶುಚಿಮನೋಭಿಃ ಪ್ರಭುಮ್ ಉದ್ದಿಶ್ಯ ಪ್ರಾರ್ಥನಾಂ ಕುರ್ವತೇ ತೈಃ ಸಾರ್ಧಮ್ ಐಕ್ಯಭಾವಶ್ಚೈತೇಷು ತ್ವಯಾ ಯತೋ ವಿಧೀಯತಾಂ | 23 ಅಪರಂ ತ್ವಮ್ ಅನರ್ಥಕಾನ್ ಅಜ್ಞಾನಾಂಶ್ಚ ಪ್ರಶ್ನಾನ್ ವಾಗ್ಬುದ್ಧೋತ್ಪಾದಕಾನ್ ಜ್ಞಾತ್ವಾ ದೂರೀಕುರು | 24 ಯತಃ ಪ್ರಭೋ ದಾರ್ಶನೇ ಯುದ್ಧಮ್ ಅಕರ್ತವ್ಯಂ ಕಿನ್ತು ಸರ್ವಾನ್ ಪ್ರತಿ ಶಾನ್ತೇನ ಶಿಕ್ಷಾದಾನೇಚ್ಛುಕೇನ ಸಹಿಷ್ಣುನಾ ಚ ಭವಿತವ್ಯಂ, ವಿಪಕ್ಷಾಶ್ಚ ತೇನ ನಮೃತ್ಸೇನ ಚೇತಿತವ್ಯಾಃ | 25 ತಥಾ ಕೃತೇ ಯದೀಶ್ವರಃ ಸತ್ಯಮತಸ್ಯ ಜ್ಞಾನಾರ್ಥಂ ತೇಭ್ಯೋ ಮನಃಪರಿವರ್ತನರೂಪಂ ವರಂ ದದ್ಯಾತ್, 26 ತರ್ಹಿ ತೇ ಯೇನ ಶಯತಾನೇನ ನಿಜಾಭಿಲಾಷಸಾಧನಾಯ ಧೃತಾಸ್ತಸ್ಯ ಜಾಲಾತ್ ಚೇತನಾಂ ಪ್ರಾಪ್ನೋದ್ಧಾರಂ ಲಬ್ಧುಂ ಶಕ್ಸ್ಯನ್ತಿ |

3 ಚರಮದಿನೇಷು ಕ್ಲೇಶಜನಕಾಃ ಸಮಯಾ ಉಪಸ್ಥಾಸ್ಯಂತೀತಿ ಜಾನೀಹಿ | 2 ಯತಸ್ತಾತ್ಕಾಲಿಕಾ ಲೋಕಾ ಆತ್ಮಪ್ರೇಮಿಣೋ ಽರ್ಥಪ್ರೇಮಿಣ ಆತ್ಮಶ್ಲಾಘಿನೋ ಽಭಿಮಾನಿನೋ ನಿನ್ನಕಾಃ ಶಿಶೋರನಾಜ್ಞಾಗ್ರಾಹಿಣಃ ಕೃತಘ್ನಾ ಅಪವಿತ್ರಾಃ 3 ಪ್ರೀತಿವರ್ಜಿತಾ ಅಸನ್ಧೇಯಾ ಮೃಷಾಪವಾದಿನೋ ಽಜಿತೇನ್ದ್ರಿಯಾಃ ಪ್ರಚಣ್ಡಾ ಭದ್ರದ್ವೇಷಿಣೋ 4 ವಿಶ್ವಾಸಘಾತಕಾ ದುಃಸಾಹಸಿನೋ ದರ್ಪಧಾತಾ ಈಶ್ವರಾಪ್ರೇಮಿಣಃ ಕಿನ್ತು ಸುಖಪ್ರೇಮಿಣೋ 5 ಭಕ್ತವೇಶಾಃ ಕಿನ್ತ್ವಸ್ತೀಕೃತಭಕ್ತಿಗುಣಾ ಭವಿಷ್ಯನ್ತಿ; ಏತಾದೃಶಾನಾಂ ಲೋಕಾನಾಂ ಸಂಮರ್ಗಂ ಪರಿತ್ಯಜ | 6 ಯತೋ ಯೇ ಜನಾಃ ಪ್ರಚ್ಛನ್ನಂ ಗೇಹಾನ್ ಪ್ರವಿಶನ್ತಿ ಪಾಪೈ ಭಾರಗ್ರಸ್ತಾನಾನಾವಿಧಾಭಿಲಾಷೈಶ್ಚಾಲಿತಾ ಯಾಃ ಕಾಮಿನೋ 7 ನಿತ್ಯಂ ಶಿಕ್ಷಂತೇ ಕಿನ್ತು ಸತ್ಯಮತಸ್ಯ ತತ್ತ್ವಜ್ಞಾನಂ ಪ್ರಾಪ್ತುಂ ಕದಾಚಿತ್ ನ ಶಕ್ಯವನ್ತಿ ತಾ ದಾನೀವದ್ ವಶೀಕುರ್ವತೇ ಚ ತೇ ತಾದೃಶಾ ಲೋಕಾಃ | 8 ಯಾನ್ತಿ ಯಾರ್ಯಮ್ಬಿಶ್ಚ ಯಥಾ ಮೂಸಮಂ ಪ್ರತಿ ವಿಪಕ್ಷತ್ವಮ್ ಅಕುರುತಾಂ ತಥೈವ ಭ್ರಷ್ಟಮನಸೋ ವಿಶ್ವಾಸವಿಷಯೇ ಽಗ್ರಾಹ್ಯಾಶ್ಚೈತೇ ಲೋಕಾ ಅಪಿ ಸತ್ಯಮತಂ ಪ್ರತಿ ವಿಪಕ್ಷತಾಂ ಕುರ್ವನ್ತಿ | 9 ಕಿನ್ತು ತೇ ಬಹುದೂರಮ್ ಅಗ್ರಸರಾ ನ ಭವಿಷ್ಯನ್ತಿ ಯತಸ್ತಯೋ ಮೂಢತಾ ಯದ್ವತ್ ತದ್ವದ್ ಏತೇಷಾಮಪಿ ಮೂಢತಾ ಸರ್ವದೃಶ್ಯಾ ಭವಿಷ್ಯತಿ | 10 ಮಮೋಪದೇಶಃ ಶಿಷ್ಟತಾಭಿಪ್ರಾಯೋ ವಿಶ್ವಾಸೋ ಧರ್ಯ್ಯಂ ಪ್ರೇಮ ಸಹಿಷ್ಣುತೋಪದ್ರವಃ ಕ್ಲೇಶಾ 11 ಆನ್ವಿಯಖಿಯಾಯಾಮ್ ಇಕನಿಯೇ ಲೂಸ್ತಾಯಾಞ್ಚ ಮಾಂ ಪ್ರತಿ ಯದ್ವದ್ ಅಘಟಿತ ಯಾಂಶ್ಚೋಪದ್ರವಾನ್ ಅಹಮ್ ಅಸಹೇ ಸರ್ವಮೇತತ್ ತ್ವಮ್ ಅವಗತೋಽಸಿ ಕಿನ್ತು ತತ್ತ್ವವರ್ತತಃ ಪ್ರಭು ಮಾರ್ಮ ಉದ್ಯತವಾನ್ | 12 ಪರಂತು ಯಾವನ್ಶೋ ಲೋಕಾಃ ಖ್ರೀಷ್ಣೇನ ಯೀಶುನೇಶ್ವರಭಕ್ತಿಮ್ ಆಚರಿತುಮ್ ಇಚ್ಛನ್ತಿ ತೇಷಾಂ ಸರ್ವೇಷಾಮ್ ಉಪದ್ರವೋ ಭವಿಷ್ಯತಿ | 13 ಅಪರಂ ಪಾಪಿಷ್ಠಾಃ ಖಲಾಶ್ಚ ಲೋಕಾ ಭ್ರಾಮ್ಯನ್ಶೋ ಭ್ರಮಯನ್ತಶ್ಚೋತ್ತರೋತ್ತರಂ ದುಷ್ಪತ್ನೇನ ವರ್ಧಿಷ್ಯಂತೇ | 14 ಕಿನ್ತು ತ್ವಂ ಯದ್ ಯದ್ ಅಶಿಕ್ಷಣಾಃ, ಯಚ್ಚ ತ್ವಯಿ ಸಮರ್ಪಿತಮ್ ಅಭೂತ್ ತಸ್ಮಿನ್ ಅವತಿಷ್ಯ, ಯತಃ ಕಸ್ಯಾತ್ ಶಿಕ್ಷಾಂ ಪ್ರಾಪ್ನೋಽಸಿ ತದ್ ವೇತ್ಸಿ; 15 ಯಾನಿ ಚ ಧರ್ಮಶಾಸ್ತ್ರಾಣಿ ಖ್ರೀಷ್ಣೇ ಯೇಶೌ ವಿಶ್ವಾಸೇನ ಪರಿತ್ರಾಣಪ್ರಾಪ್ತಯೇ ತ್ವಾಂ ಜ್ಞಾನಿನಂ ಕರ್ತುಂ ಶಕ್ಯವನ್ತಿ ತಾನಿ ತ್ವಂ ಶೈಶವಕಾಲಾದ್ ಅವಗತೋಽಸಿ | 16 ತತ್ ಸರ್ವಂ ಶಾಸ್ತ್ರಮ್ ಈಶ್ವರಸ್ಯಾತ್ಮನಾ ದತ್ತಂ ಶಿಕ್ಷಾಯೈ ದೋಷಬೋಧಾಯ ಶೋಧನಾಯ ಧರ್ಮವಿನಯಾಯ ಚ ಫಲಯುಕ್ತಂ ಭವತಿ 17 ತೇನ ಚೇಶ್ವರಸ್ಯ ಲೋಕೋ ನಿಪುಣಃ ಸರ್ವಸ್ಮೈ ಸತ್ಕರ್ಮಣೇ ಸುಸಜ್ಜಶ್ಚ ಭವತಿ |

4 ಈಶ್ವರಸ್ಯ ಗೋಚರೇ ಯಶ್ಚ ಯೀಶುಃ ಖ್ರೀಷ್ಣಃ ಸ್ವೀಯಾಗಮನಕಾಲೇ ಸ್ವರಾಜತ್ವೇನ ಜೀವತಾಂ ಮೃತಾನಾಂ ಲೋಕಾನಾಂ ವಿಚಾರಂ ಕರಿಷ್ಯತಿ ತಸ್ಯ ಗೋಚರೇ ಽಹಂ ತ್ವಾಮ್ ಇದಂ ದೃಢಮ್ ಆಜ್ಞಾಪಯಾಮಿ | 2 ತ್ವಂ ವಾಕ್ಯಂ ಘೋಷಯ ಕಾಲೇಽಕಾಲೇ ಚೋತುಕೋ ಭವ ಪೂರ್ಣಯಾ ಸಹಿಷ್ಣುತಯಾ ಶಿಕ್ಷಯಾ ಚ ಲೋಕಾನ್ ಪ್ರಬೋಧಯ ಭರ್ತೃಯ ವಿನಯಸ್ಯ ಚ | 3 ಯತ ಏತಾದೃಶಃ ಸಮಯ ಆಯಾತಿ ಯಸ್ಮಿನ್ ಲೋಕಾ ಯಥಾರ್ಥಮ್ ಉಪದೇಶಮ್ ಅಸಹ್ಯಮಾನಾಃ ಕರ್ಣಕಣ್ಡಿಯನವಿಶಿಷ್ಟಾ ಭೂತಾ ನಿಜಾಭಿಲಾಷಾತ್ ಶಿಕ್ಷಕಾನ್ ಸಂಗ್ರಹೀಷ್ಯನ್ತಿ 4 ಸತ್ಯಮತಾಚ್ಚ ಶ್ರೋತ್ರಾಣಿ ನಿವರ್ತೃವಿಪಥಗಾಮಿನೋ ಭೂತೋಪಾಖ್ಯಾನೇಷು ಪ್ರವರ್ತಿಸ್ಯಂತೇ; 5 ಕಿನ್ನು ತ್ವಂ ಸರ್ವವಿಷಯೇ ಪ್ರಬುದ್ಧೋ ಭವ ದುಃಖಭೋಗಂ ಸ್ವೀಕುರು ಸುಸಂವಾದಪ್ರಚಾರಕಸ್ಯ ಕರ್ಮ್ಯ ಸಾಧಯ ನಿಜಪರಿಚಯ್ಯಾಂ ಪೂರ್ಣತ್ವೇನ ಕುರು ಚ | 6 ಮಮ ಪ್ರಾಣಾನಾಮ್ ಉತ್ಸರ್ಗೋ ಭವತಿ ಮಮ ಪ್ರಸ್ಥಾನಕಾಲಶ್ಲೋಪಾತಿಷ್ಠತ್ | 7 ಅಹಮ್ ಉತ್ತಮಯುಧಂ ಕೃತವಾನ್ ಗನ್ನವ್ಯಮಾರ್ಗಸ್ತಾನ್ತಂ ಯಾವದ್ ಧಾವಿತವಾನ್ ವಿಶ್ವಾಸೃ ರಕ್ಷಿತವಾನ್ | 8 ಶೇಷಂ ಪುಣ್ಯಮುಕುಟಂ ಮದರ್ಥಂ ರಕ್ಷಿತಂ ವಿದ್ಯತೇ ತಚ್ಚ ತಸ್ಮಿನ್ ಮಹಾದಿನೇ ಯಥಾರ್ಥವಿಚಾರಕೇಣ ಪ್ರಭುನಾ ಮಹ್ಯಂ ದಾಯಿಷ್ಯತೇ ಕೇವಲಂ ಮಹ್ಯಮ್ ಇತಿ ನಹಿ ಕಿನ್ನು ಯಾವನ್ನೋ ಲೋಕಾಸ್ತಸ್ಯಾಗಮನಮ್ ಆಕಾಂಕ್ಷಂತೇ ತೇಭ್ಯಃ ಸರ್ವೇಭ್ಯೋ ಽಪಿ ದಾಯಿಷ್ಯತೇ | 9 ತ್ವಂ ತ್ವರಯಾ ಮತ್ಪ್ರೀಪಮ್ ಆಗಂತುಂ ಯತಸ್ವ, 10 ಯತೋ ದೀಮಾ ಐಹಿಕಸಂಸಾರಮ್ ಈಹಮಾನೋ ಮಾಂ ಪರಿತ್ಯಜ್ಯ ಧಿಷಲನೀಕೀಂ ಗತವಾನ್ ತಥಾ ಕ್ರೀಷ್ಟಿ ಗಾರ್ಲಾತಿಯಾಂ ಗತವಾನ್ ತೀತಶ್ಚ ದಾಲ್ಮಾತಿಯಾಂ ಗತವಾನ್ | (aiṛn 9165) 11 ಕೇವಲೋ ಲೂಕೋ ಮಯಾ ಸಾರ್ಧಂ ವಿದ್ಯತೇ | ತ್ವಂ ಮಾರ್ಕಂ ಸಜ್ಜಿನಂ ಕೃತ್ವಾಗಚ್ಚ ಯತಃ ಸ ಪರಿಚಯ್ಯಯಾ ಮಮೋಪಕಾರೀ ಭವಿಷ್ಯತಿ, 12 ತುಖಿಕಇಚ್ಛಾಹಮ್ ಇಫಿಷನಗರಂ ಪ್ರೇಷಿತವಾನ್ | 13 ಯದ್ ಆಚ್ಛಾದನವಸ್ತ್ರಂ ತೋಯಾನಗರೇ ಕಾರ್ಪಸ್ಯ ಸನ್ನಿಧೌ ಮಯಾ ನಿಕ್ಷಿಪ್ತಂ ತ್ವಮಾಗಮನಸಮಯೇ ತತ್ ಪುಸ್ತಕಾನಿ ಚ ವಿಶೇಷತಶ್ಚರ್ಮ್ಯಗ್ನಾನ್ ಅನಯ | 14 ಕಾಂಸ್ಯಕಾರಃ ಸಿಕನ್ನರೋ ಮಮ ಬಹ್ವನಿಷ್ಠಂ ಕೃತವಾನ್ ಪ್ರಭುಸ್ಯಸ್ಯ ಕರ್ಮ್ಯಣಾಂ ಸಮುಚಿತಫಲಂ ದದಾತು | 15 ತ್ವಮಪಿ ತಸ್ಮಾತ್ ಸಾವಧಾನಾಸ್ತಿಷ್ಠ ಯತಃ ಸೋಽಸ್ಮಾಕಂ ವಾಕ್ಯಾನಾಮ್ ಅತೀವ ವಿಪಕ್ಷೋ ಜಾತಃ | 16 ಮಮ ಪ್ರಥಮಪ್ರತ್ಯುತ್ತರಸಮಯೇ ಕೋಽಪಿ ಮಮ ಸಹಾಯೋ ನಾಭವತ್ ಸರ್ವೇ ಮಾಂ ಪರ್ಯುತ್ಯಜನ್ ತಾನ್ ಪ್ರತಿ ತಸ್ಯ ದೋಷಸ್ಯ ಗಣನಾ ನ ಭೂಯಾತ್; 17 ಕಿನ್ನು ಪ್ರಭು ಮಮ ಸಹಾಯೋ ಽಭವತ್ ಯಥಾ ಚ ಮಯಾ ಘೋಷಣಾ ಸಾಧ್ಯೇತ ಭಿನ್ನಜಾತೀಯಾಶ್ಚ ಸರ್ವೇ ಸುಸಂವಾದಂ ಶೃಣುಯುಸ್ತಥಾ ಮಹ್ಯಂ ಶಕ್ತಿಮ್ ಅದದಾತ್ ತತೋ ಽಹಂ ಸಿಂಹಸ್ಯ ಮುಖಾದ್ ಉದ್ಧೃತಃ | 18 ಅಪರಂ ಸರ್ವಸ್ಮಾದ್ ದುಷ್ಕರ್ಮ್ಯತಃ ಪ್ರಭು ಮಾರ್ಮ ಉದ್ಧರಿಷ್ಯತಿ ನಿಜಸ್ವರ್ಗೀಯರಾಜ್ಯಂ ನೇತುಂ ಮಾಂ ತಾರಯಿಷ್ಯತಿ ಚ | ತಸ್ಯ ಧನ್ಯವಾದಃ ಸದಾಕಾಲಂ ಭೂಯಾತ್ | ಆಮೇನ್ | (aiṛn 9165) 19 ತ್ವಂ ಪ್ರಿಷ್ಠಾಮ್ ಆಕ್ರೀಲಮ್ ಅನೀಷಿಫರಸ್ಯ ಪರಿಜನಾಂಶ್ಚ ನಮಸ್ಕುರು | 20 ಇರಾಸುಃ ಕರಿನ್ಯನಗರೇ ಽತಿಷ್ಠತ್ ತ್ರಫಿಮಶ್ಚ ಪೀಡಿತತ್ವಾತ್ ಮಿಲೀತನಗರೇ ಮಯಾ ವ್ಯಹೀಯತ | 21 ತ್ವಂ ಹೇಮನ್ನಕಾಲಾತ್ ಪೂರ್ವಮ್ ಆಗಂತುಂ ಯತಸ್ವ | ಉಬೂಲಃ ಪೂದಿ ಲೀಫನಃ ಕ್ಲೋದಿಯಾ ಸರ್ವೇ ಭ್ರಾತರಶ್ಚ ತ್ವಾಂ ನಮಸ್ಕುರ್ವತೇ | 22 ಪ್ರಭು ಯೀಶುಃ ಖ್ರೀಷ್ಣಸ್ವವಾತ್ಮನಾ ಸಹ ಭೂಯಾತ್ | ಯುಷ್ಮಾಸ್ತನುಗ್ರಹೋ ಭೂಯಾತ್ | ಆಮೇನ್ |

ತೀತಃ

1 ಅನನ್ತಜೀವನಸ್ಯಾಶಾತೋ ಜಾತಾಯಾ ಈಶ್ವರಭಕ್ತೇ ಯೋಗ್ಯಸ್ಯ ಸತ್ಯಮತಸ್ಯ ಯತ್ ತತ್ವಜ್ಞಾನಂ ಯಶ್ಚ ವಿಶ್ವಾಸ ಈಶ್ವರಸ್ಯಾಭಿರುಚಿತಲೋಕೈ ಲಭ್ಯತೇ ತದರ್ಥಂ (aiṅśis g166) 2 ಯೀಶುಖೀಷ್ಟಸ್ಯ ಪ್ರೇರಿತ ಈಶ್ವರಸ್ಯ ದಾಸಃ ಪಾಲೋಽಹಂ ಸಾಧಾರಣವಿಶ್ವಾಸಾತ್ ಮಮ ಪ್ರಕೃತಂ ಧರ್ಮಪುತ್ರಂ ತೀತಂ ಪ್ರತಿ ಲಿಖಮಿ | 3 ನಿಷ್ಕಪಟ ಈಶ್ವರ ಆದಿಕಾಲಾತ್ ಪೂರ್ವಂ ತತ್ ಜೀವನಂ ಪ್ರತಿಜ್ಞಾತವಾನ್ ಸ್ವನಿರೂಪಿತಸಮಯೇ ಚ ಘೋಷಣಯಾ ತತ್ ಪ್ರಕಾಶಿತವಾನ್ | 4 ಮಮ ತ್ರಾತುರೀಶ್ವರಸ್ಯಾಜ್ಞಯಾ ಚ ತಸ್ಯ ಘೋಷಣಂ ಮಯಿ ಸಮರ್ಪಿತಮ್ ಅಭೂತ್ | ಅಸ್ಮಾಕಂ ತಾತ ಈಶ್ವರಃ ಪರಿತ್ರಾತಾ ಪ್ರಭು ಯೀಶುಖೀಷ್ಟಶ್ಚ ತುಭ್ಯಮ್ ಅನುಗ್ರಹಂ ದಯಾಂ ಶಾನ್ತಿಞ್ಚ ವಿತರತು | 5 ತ್ವಂ ಯದ್ ಅಸಮ್ಮೂರ್ಣಕಾರ್ಯಾಣಿ ಸಮ್ಪೂರಯೇ ಮರ್ದಿಯಾದೇಶಾಚ್ಚ ಪ್ರತಿನಗರಂ ಪ್ರಾಚೀನಗಣಾನ್ ನಿಯೋಜಯೇಸ್ವದರ್ಥಮಹಂ ತ್ವಾಂ ಶ್ರೀತ್ಯುಪದ್ವೀಪೇ ಸ್ಥಾಪಯಿತ್ವಾ ಗತವಾನ್ | 6 ತಸ್ಮಾದ್ ಯೋ ನರೋ ಽನಿನ್ದಿತ ಏಕಸ್ಯಾ ಯೋಷಿತಃ ಸ್ವಾಮೀ ವಿಶ್ವಾನಿನಾಮ್ ಅಪಚಯಸ್ಯಾವಾಧ್ಯತ್ಯವ್ಯ ವಾ ದೋಷೇಣಾಲಿಸ್ವಾನಾಞ್ಚ ಸನ್ತಾನಾನಾಂ ಜನಕೋ ಭವತಿ ಸ ಏವ ಯೋಗ್ಯಃ | 7 ಯತೋ ಹೇತೋರದ್ಯಕ್ಷೇಣೇಶ್ವರಸ್ಯ ಗೃಹಾದ್ಯಕ್ಷೇಣೇವಾನಿನ್ದನೀಯೇನ ಭವಿತವ್ಯಂ | ತೇನ ಸ್ತೇಚ್ಛಾಚಾರಿಣಾ ಕ್ರೋಧಿನಾ ಪಾನಾಸಕ್ತೇನ ಪ್ರಹಾರಕೇಣ ಲೋಭಿನಾ ವಾ ನ ಭವಿತವ್ಯಂ 8 ಕಿನ್ತ್ವತಿಥಿಸೇವಕೇನ ಸಲ್ಲೋಕಾನುರಾಗಿಣಾ ವಿನೀತೇನ ನ್ಯಾಯೇನ ಧಾರ್ಮಿಕೇಣ ಜಿತೇನ್ದಿಯೇಣ ಚ ಭವಿತವ್ಯಂ, 9 ಉಪದೇಶೇ ಚ ವಿಶ್ವಸ್ತಂ ವಾಕ್ಯಂ ತೇನ ಧಾರಿತವ್ಯಂ ಯತಃ ಸ ಯದ್ ಯಥಾರ್ಥೇನೋಪದೇಶೇನ ಲೋಕಾನ್ ವಿನೇತುಂ ವಿಷ್ವಕಾರಿಣಶ್ಚ ನಿರುತ್ತರಾನ್ ಕರ್ತುಂ ಶಕ್ತಿಯಾತ್ ತದ್ ಆವಶ್ಯಕಂ | 10 ಯತಸ್ತೇ ಬಹವೋ ಽವಾಧ್ಯಾ ಅನರ್ಥಕವಾಕ್ಯವಾದಿನಃ ಪ್ರವಚ್ಛಾಕಾಶ್ಚ ಸನ್ತಿ ವಿಶೇಷತಶ್ಚಿನ್ತ್ಯತ್ವಜಾಂ ಮಧ್ಯೇ ಕೇಚಿತ್ ತಾದೃಶಾ ಲೋಕಾಃ ಸನ್ತಿ | 11 ತೇಷಾಞ್ಚ ವಾಗ್ಗೋಧ ಆವಶ್ಯಕೋ ಯತಸ್ತೇ ಕುತ್ಸಿತಲಾಭಸ್ಯಾಶಯಾನುಚಿತಾನಿ ವಾಕ್ಯಾನಿ ಶಿಕ್ಷಯನ್ಮೋ ನಿಖಿಲಪರಿವಾರಾಣಾಂ ಸುಮತಿಂ ನಾಶಯನ್ತಿ | 12 ತೇಷಾಂ ಸ್ವದೇಶೀಯ ಏಕೋ ಭವಿಷ್ಯದ್ಯಾದೀ ವಚನಮಿದಮುಕ್ತವಾನ್, ಯಥಾ, ಶ್ರೀತೀಯಮಾನವಾಃ ಸರ್ವೇ ಸದಾ ಕಾಪಟ್ಯವಾದಿನಃ | ಹಿಂಸ್ರಜನ್ತುಸಮಾನಾಸ್ತೇ ಽಲಸಾಶ್ಲೋದರಭಾರತಃ || 13 ಸಾಕ್ಷ್ಯಮೇತತ್ ತದ್ಧಂ, ಅತೋ ಹೇತೋಸ್ತನ್ಮಂ ತಾನ್ ಗಾಢಂ ಭರ್ತ್ಸಯ ತೇ ಚ ಯಥಾ ವಿಶ್ವಾಸೇ ಸ್ವಸ್ಥಾ ಭವೇಯು 14 ಯೀಹೂದಿಯೋಪಾಖ್ಯಾನೇಷು ಸತ್ಯಮತಭ್ರಷ್ಟಾನಾಂ ಮಾನವಾನಾಮ್ ಆಜ್ಞಾಸು ಚ ಮನಾಂಸಿ ನ ನಿವೇಶಯೇಯುಸ್ತಥಾದಿಶ | 15 ಶುಚೀನಾಂ ಕೃತೇ ಸರ್ವಾಣ್ಯೇವ ಶುಚೀನಿ ಭವನ್ತಿ ಕಿನ್ತು ಕಲಜೈತಾನಾಮ್ ಅವಿಶ್ವಾಸಿನಾಞ್ಚ ಕೃತೇ ಶುಚಿ ಕಿಮಪಿ ನ ಭವತಿ ಯತಸ್ತೇಷಾಂ ಬುದ್ಧಯಃ ಸಂವೇದಾಶ್ಚ ಕಲಜೈತಾಃ ಸನ್ತಿ | 16 ಈಶ್ವರಸ್ಯ ಜ್ಞಾನಂ ತೇ ಪ್ರತಿಜಾನನ್ತಿ ಕಿನ್ತು ಕರ್ಮಭಿಸ್ತದ್ ಅನಜ್ಞೇಕುರ್ವತೇ ಯತಸ್ತೇ ಗರ್ಹಿತಾ ಅನಾಜ್ಞಾಗ್ರಾಹಿಣಃ ಸರ್ವಸತ್ಕರ್ಮಣಶ್ಚಾಯೋಗ್ಯಾಃ ಸನ್ತಿ |

2 ಯಥಾರ್ಥಸ್ಯೋಪದೇಶಸ್ಯ ವಾಕ್ಯಾನಿ ತ್ವಯಾ ಕಥ್ಯಂತಾಂ 2 ವಿಶೇಷತಃ ಪ್ರಾಚೀನಲೋಕಾ ಯಥಾ ಪ್ರಬುದ್ಧಾ ಧೀರಾ ವಿನೀತಾ ವಿಶ್ವಾಸೇ ಪ್ರೇಮ್ನಿ ಸಹಿಷ್ಣುತಾಯಾಞ್ಚ ಸ್ವಸ್ಥಾ ಭವೇಯುಸ್ತದ್ವತ್ 3 ಪ್ರಾಚೀನಯೋಷಿತೋಽಪಿ ಯಥಾ ಧರ್ಮಯೋಗ್ಯಮ್ ಆಚಾರಂ ಕುರ್ಯುಃ ಪರನಿನ್ದಕಾ ಬಹುಮದ್ಯಪಾನಸ್ಯ ನಿಘ್ನಾಶ್ಚ ನ ಭವೇಯುಃ 4 ಕಿನ್ತು ಸುಶಿಕ್ಷಾಕಾರಿಣ್ಯಃ ಸತ್ಯ ಈಶ್ವರಸ್ಯ ವಾಕ್ಯಂ ಯತ್ ನ ನಿನ್ದೇತ ತದರ್ಥಂ ಯುವತೀಃ ಸುಶೀಲತಾಮ್ ಅರ್ಥತಃ ಪಶಿಸ್ತೇಹಮ್ ಅಪತ್ಯಸ್ತೇಹಂ 5 ವಿನೀತಿಂ ಶುಚಿತ್ವಂ ಗೃಹಿಣೀತ್ವಂ ಸೌಜನ್ಯಂ ಸ್ವಾಮಿನ್ಘ್ನಾಞ್ಚಾದಿಶೇಯುಸ್ತಥಾ ತ್ವಯಾ ಕಥ್ಯತಾಂ | 6 ತದ್ವದ್ ಯೂನೋಽಪಿ ವಿನೀತಯೇ ಪ್ರಬೋಧಯ | 7 ತ್ವಞ್ಚ ಸರ್ವವಿಷಯೇ ಸ್ವಂ ಸತ್ಕರ್ಮಣಾಂ ದೃಷ್ಟಾನ್ತಂ ದರ್ಶಯ ಶಿಕ್ಷಾಯಾಞ್ಚಾವಿಕ್ರತತ್ವಂ ಧೀರತಾಂ ಯಥಾರ್ಥಂ 8 ನಿರ್ದೋಷಞ್ಚ ವಾಕ್ಯಂ ಪ್ರಕಾಶಯ ತೇನ ವಿಪಕ್ಷೋ ಯುಷಾಕಮ್ ಅಪವಾದಸ್ಯ ಕಿಮಪಿ ಛಿದ್ರಂ ನ ಪ್ರಾಪ್ಯ ತ್ರಪಿಷ್ಯತೇ | 9 ದಾಸಾಶ್ಚ ಯತ್ ಸ್ವಪ್ರಭೂನಾಂ ನಿಘ್ನಾಃ ಸರ್ವವಿಷಯೇ ತುಷ್ಟಿಜನಕಾಶ್ಚ ಭವೇಯುಃ ಪ್ರತ್ಯುತ್ತರಂ ನ ಕುರ್ಯುಃ 10 ಕಿಮಪಿ ನಾಪಹರೇಯುಃ ಕಿನ್ತು ಪೂರ್ಣಾಂ ಸುಖಶ್ಚಸ್ತತಾಂ ಪ್ರಕಾಶಯೇಯುರಿತಿ ತಾನ್ ಆದಿಶ | ಯತ ಏವಮ್ಪುಕಾರೇಣಾಸ್ಮಕಂ ತ್ರಾತುರೀಶ್ವರಸ್ಯ ಶಿಕ್ಷಾ ಸರ್ವವಿಷಯೇ ತೈ ಭರ್ಣಷಿತವ್ಯಾ | 11 ಯತೋ ಹೇತೋಸ್ತಾಣಾಜನಕ ಈಶ್ವರಸ್ಯಾನುಗ್ರಹಃ ಸರ್ವಾನ್ ಮಾನವಾನ್ ಪ್ರತ್ಯುದಿತವಾನ್ 12 ಸ ಚಾಸ್ಮಾನ್ ಇದಂ ಶಿಕ್ಷ್ಯತಿ ಯದ್ ವಯಮ್ ಅಧರ್ಮಂ ಸಾಂಸಾರಿಕಾಭಿಲಾಷಾಂಶ್ಚಾನಜ್ಞೇಕೃತ್ಯ ವಿನೀತತೈನ ನ್ಯಾಯೇನೇಶ್ವರಭಕ್ತಾ ಚೇಹಲೋಕೇ ಆಯು ಯಾರ್ಪಯಾಮಃ, (aiṅ g165) 13 ಪರಮಸುಖಸ್ಯಾಶಾಮ್ ಅರ್ಥತೋ ಽಸ್ಮಾಕಂ ಮಹತ ಈಶ್ವರಸ್ಯ ತ್ರಾಣಕರ್ತು ಯೀಶುಖೀಷ್ಟಸ್ಯ ಪ್ರಭಾವಸ್ಯೋದಯಂ ಪ್ರತೀಕ್ಷಾಮಹೇ | 14 ಯತಃ ಸ ಯಥಾಸ್ಮಾನ್ ಸರ್ವಸ್ಮಾದ್ ಅಧರ್ಮಾತ್ ಮೋಚಯಿತ್ವಾ ನಿಜಾಧಿಕಾರಸ್ವರೂಪಂ ಸತ್ಕರ್ಮಸೂತುಕಮ್ ಏಕಂ ಪ್ರಜಾವರ್ಗಂ

ಪಾವಯೇತ್ ತದರ್ಥಮ್ ಅಸ್ಮಾಕಂ ಕೃತೇ ಆತ್ಮದಾನಂ ಕೃತವಾನ್ | 15 ಏತಾನಿ ಭಾಷಸ್ವ ಪೂರ್ಣಸಾಮರ್ಥ್ಯೇನ ಚಾದಿಶ ಪ್ರಬೋಧಯ ಚ, ಕೋಽಪಿ ತ್ವಾಂ ನಾವಮನ್ಯತಾಂ |

3 ತೇ ಯಥಾ ದೇಶಾಧಿಪಾನಾಂ ಶಾಸಕಾನಾಂ ನಿಘ್ನಾ ಆಜ್ಞಾಗ್ರಾಹಿಣ್ಣ ಸರ್ವಸ್ಮೈ ಸತ್ಕರ್ಮಣೇ ಸುಸಜ್ಜಾಶ್ಚ ಭವೇಯುಃ | 2 ಕಮಪಿ ನ ನಿನ್ದೇಯು ನಿಫ್ರಿರೋಧಿನಃ ಕ್ಷಾನ್ತಾಶ್ಚ ಭವೇಯುಃ ಸರ್ವಾನ್ ಪ್ರತಿ ಚ ಪೂರ್ಣಂ ಮೃದುತ್ವಂ ಪ್ರಕಾಶಯೇಯುಶ್ಚೇತಿ ತಾನ್ ಆದಿಶ | 3 ಯತಃ ಪೂರ್ವಂ ವಯಮಪಿ ನಿಬ್ಬೋಧಾ ಅನಾಜ್ಞಾಗ್ರಾಹಿಣೋ ಭ್ರಾನ್ತಾ ನಾನಾಭಿಲಾಷಾಣಾಂ ಸುಖಾನಾಂ ದಾಸೇಯಾ ದುಷ್ಕೃತ್ಯೇರ್ಯಾಚಾರಿಣೋ ಘ್ನಿಣಿಃ ಪರಸ್ಪರಂ ದ್ವೇಷಿಣಶ್ಚಾಭವಾಮಃ | 4 ಕಿನ್ತ್ವಸ್ಮಾಕಂ ತ್ರಾತುರೀಶ್ವರಸ್ಯ ಯಾ ದಯಾ ಮರ್ತ್ಯಾನಾಂ ಪ್ರತಿ ಚ ಯಾ ಪ್ರೀತಿಸ್ಯಾಃ ಪ್ರಾದುರ್ಭಾವೇ ಜಾತೇ 5 ವಯಮ್ ಆತ್ಮಕೃತೇಭ್ಯೋ ಧರ್ಮಕರ್ಮಭ್ಯಸ್ತನ್ನಹಿ ಕಿನ್ತು ತಸ್ಯ ಕೃಪಾತಃ ಪುನರ್ಜನ್ಮರೂಪೇಣ ಪ್ರಕ್ಷಾಲನೇನ ಪ್ರವಿತ್ರಸ್ಯಾತ್ಮನೋ ನೂತನೀಕರಣೇನ ಚ ತಸ್ಮಾತ್ ಪರಿತ್ರಾಣಾಂ ಪ್ರಾಪ್ತಾಃ 6 ಸ ಚಾಸ್ಮಾಕಂ ತ್ರಾತ್ರಾ ಯೇಶುಶ್ರೀಷ್ಠೇನಾಸ್ಮದುಪರಿ ತಮ್ ಆತ್ಮಾನಂ ಪ್ರಚುರತ್ತೇನ ವೃಷ್ಟವಾನ್ | 7 ಇತ್ಥಂ ವಯಂ ತಸ್ಯಾನುಗ್ರಹೇಣ ಸಪುಣ್ಯೋಭೂಯ ಪ್ರತ್ಯಾಶಯಾನನ್ನಜೀವನಸ್ಯಾಧಿಕಾರಿಣೋ ಜಾತಾಃ | (aiṅnios g166) 8 ವಾಕ್ಯಮೇತದ್ ವಿಶ್ವಸನೀಯಮ್ ಅತೋ ಹೇತೋರೀಶ್ವರೇ ಯೇ ವಿಶ್ವಸಿತವನ್ತಸ್ಯೇ ಯಥಾ ಸತ್ಕರ್ಮಾಣ್ಯನುತಿಷ್ಠೇಯುಸ್ತಥಾ ತಾನ್ ದೃಢಮ್ ಆಜ್ಞಾಪಯೇತಿ ಮಮಾಭಿಮತಂ | ತಾನ್ಯೇವೋತ್ತಮಾನಿ ಮಾನವೇಭ್ಯಃ ಫಲದಾನಿ ಚ ಭವನ್ತಿ | 9 ಮೂಢೇಭ್ಯಃ ಪ್ರಶ್ನವಂಶಾವಲಿವಿದೇಭ್ಯೋ ವ್ಯವಸ್ಥಾಯಾ ವಿತಣ್ಣಾಭ್ಯಶ್ಚ ನಿವರ್ತಸ್ವ ಯತಸ್ತಾ ನಿಷ್ಫಲಾ ಅನರ್ಥಕಾಶ್ಚ ಭವನ್ತಿ | 10 ಯೋ ಜನೋ ಬಿಭಿತ್ಸಸ್ತಮ್ ಏಕವಾರಂ ದ್ವಿವಾರ್ಷ ಪ್ರಬೋಧ್ಯ ದೂರೀಕುರು, 11 ಯತಸ್ತಾದೃಶೋ ಜನೋ ವಿಪಥಗಾಮೀ ಪಾಪಿಷ್ಠ ಆತ್ಮದೋಷಕಶ್ಚ ಭವತೀತಿ ತ್ವಯಾ ಜ್ಞಾಯತಾಂ | 12 ಯದಾಹಮ್ ಆರ್ತ್ವಿಮಾಂ ತುಖಿಕಂ ವಾ ತವ ಸಮೀಪಂ ಪ್ರೇಷಯಿಷ್ಯಾಮಿ ತದಾ ತ್ವಂ ನೀಕಪಲೌ ಮಮ ಸಮೀಪಮ್ ಆಗನ್ತುಂ ಯತಸ್ವ ಯತಸ್ತತ್ರೈವಾಹಂ ಶೀತಕಾಲಂ ಯಾಪಯಿತುಂ ಮತಿಮ್ ಅಕಾರ್ಷಂ | 13 ವ್ಯವಸ್ಥಾಪಕಃ ಸೀನಾ ಆಪಲ್ಲುಶ್ಚೈತಯೋಃ ಕಸ್ಯಾಪ್ಯಭಾವೋ ಯನ್ನ ಭವೇತ್ ತದರ್ಥಂ ತೌ ಯತ್ನೇನ ತ್ವಯಾ ವಿಸೃಜ್ಯೇತಾಂ | 14 ಅಪರಮ್ ಅಸೃದೀಯಲೋಕಾ ಯನ್ನಿಷ್ಫಲಾ ನ ಭವೇಯುಸ್ತದರ್ಥಂ ಪ್ರಯೋಜನೀಯೋಪಕಾರಾಯಾ ಸತ್ಕರ್ಮಾಣ್ಯನುಷ್ಠಾತುಂ ಶಿಕ್ಷನ್ತಾಂ | 15 ಮಮ ಸಜ್ಜಿನಃ ಸವ್ಯೇ ತ್ವಾಂ ನಮಸ್ಕುರ್ವತೇ | ಯೇ ವಿಶ್ವಾಸಾದ್ ಅಸ್ಮಾಸು ಪ್ರೀಯಂತೇ ತಾನ್ ನಮಸ್ಕುರುಃ ಸರ್ವೇಷು ಯುಷ್ಮಾಸ್ವನುಗ್ರಹೋ ಭೂಯಾತ್ | ಆಮೇನ್ |

ಫಿಲೋಮೋನಃ

1 ಖ್ರೀಷ್ಣಸ್ಯ ಯೀಶೋ ಬರ್ನಿದಾಸಃ ಪೌಲಸ್ತೀಥಿಯನಾಮಾ ಭ್ರಾತಾ ಚ ಪ್ರಿಯಂ ಸಹಕಾರಿಣಂ ಫಿಲೋಮೋನಂ 2 ಪ್ರಿಯಾಮ್ ಅಪ್ಪಿಯಾಂ ಸಹಸೇನಾಮ್ ಆರ್ಖಿಪ್ಪಂ ಫಿಲೋಮೋನಸ್ಯ ಗೃಹೇ ಸ್ಥಿತಾಂ ಸಮಿತಿಙ್ಗ ಪ್ರತಿ ಪತ್ರಂ ಲಿಖತಃ | 3 ಅಸ್ಮಾಕಂ ತಾತ ಈಶ್ವರಃ ಪ್ರಭು ಯೀಶುಖ್ರೀಷ್ಣಶ್ಚ ಯುಷ್ಮಾನ್ ಪ್ರತಿ ಶಾನ್ಸಿಮ್ ಅನುಗ್ರಹಙ್ಗ ಕ್ರಿಯಾಸ್ತಾಂ | 4 ಪ್ರಭುಂ ಯೀಶುಂ ಪ್ರತಿ ಸರ್ವಾನ್ ಪವಿತ್ರಲೋಕಾನ್ ಪ್ರತಿ ಚ ತವ ಪ್ರೇಮವಿಶ್ವಾಸಯೋ ವ್ಯರ್ತಾನ್ತಂ ನಿಶಮ್ಯಾಹಂ 5 ಪ್ರಾರ್ಥನಾಸಮಯೇ ತವ ನಾಮೋಚ್ಚಾರಯನ್ ನಿರನ್ತರಂ ಮಮೇಶ್ವರಂ ಧನ್ಯಂ ವದಾಮಿ | 6 ಅಸ್ಮಾಸು ಯದ್ಯತ್ ಸೌಜನ್ಯಂ ವಿದ್ಯತೇ ತತ್ ಸರ್ವಂ ಖ್ರೀಷ್ಣಂ ಯೀಶುಂ ಯತ್ ಪ್ರತಿ ಭವತೀತಿ ಜ್ಞಾನಾಯ ತವ ವಿಶ್ವಾಸಮೂಲಿಕಾ ದಾನಶೀಲತಾ ಯತ್ ಸಫಲಾ ಭವೇತ್ ತದಹಮ್ ಇಚ್ಛಾಮಿ | 7 ಹೇ ಭ್ರಾತಃ, ತ್ವಯಾ ಪವಿತ್ರಲೋಕಾನಾಂ ಪ್ರಾಣ ಆಪ್ಯಾಯಿತಾ ಅಭವನ್ ಏತಸ್ಮಾತ್ ತವ ಪ್ರೇಮ್ಯಾಸ್ಮಾಕಂ ಮಹಾನ್ ಆನಂದಃ ಸಾನ್ವನಾ ಚ ಜಾತಃ | 8 ತ್ವಯಾ ಯತ್ ಕರ್ತವ್ಯಂ ತತ್ ತ್ವಾಮ್ ಆಜ್ಞಾಪಯಿತುಂ ಯದ್ಯಪ್ಯಹಂ ಖ್ರೀಷ್ಟೇನಾತೀವೋತ್ಸುಕೋ ಭವೇಯಂ ತಥಾಪಿ ವ್ಯದ್ಧ 9 ಇದಾನೀಂ ಯೀಶುಖ್ರೀಷ್ಣಸ್ಯ ಬನ್ದಿದಾಸಶ್ಚೈವಮ್ಯೂತೋ ಯಃ ಪೌಲಃ ಸೋಽಹಂ ತ್ವಾಂ ವಿನೇತುಂ ವರಂ ಮನ್ಯೇ | 10 ಅತಃ ಶೃಜ್ಞಲಬದ್ಧೋಽಹಂ ಯಮಜನಯಂ ತಂ ಮದೀಯತನಯಮ್ ಓನೀಷಿಮಮ್ ಅಧಿ ತ್ವಾಂ ವಿನಯೇ | 11 ಸ ಪೂರ್ವಂ ತವಾನುಪಕಾರಕ ಆಸೀತ್ ಕಿನ್ವಿದಾನೀಂ ತವ ಮಮ ಚೋಪಕಾರೀ ಭವತಿ | 12 ತಮೇವಾಹಂ ತವ ಸಮೀಪಂ ಪ್ರೇಷಯಾಮಿ, ಅತೋ ಮದೀಯಪ್ರಾಣಸ್ವರೂಪಃ ಸ ತ್ವಯಾನುಗೃಹ್ಯತಾಂ | 13 ಸುಸಂವಾದಸ್ಯ ಕೃತೇ ಶೃಜ್ಞಲಬದ್ಧೋಽಹಂ ಪರಿಚಾರಕಮಿವ ತಂ ಸ್ವಸನ್ನಿಧೌ ವರ್ತಯಿತುಮ್ ಐಚ್ಛಂ | 14 ಕಿನ್ವು ತವ ಸೌಜನ್ಯಂ ಯದ್ ಬಲೇನ ನ ಭೂತ್ವಾ ಸ್ತೇಚ್ಛಾಯಾಃ ಫಲಂ ಭವೇತ್ ತದರ್ಥಂ ತವ ಸಮ್ಮತಿಂ ವಿನಾ ಕಿಮಪಿ ಕರ್ತವ್ಯಂ ನಾಮನ್ಯೇ | 15 ಕೋ ಜಾನಾತಿ ಕ್ಷಣಕಾಲಾರ್ಥಂ ತ್ವತ್ತಸ್ತಸ್ಯ ವಿಚ್ಛೇದೋಽಭವದ್ ಏತಸ್ಮಾಯಮ್ ಅಭಿಪ್ರಾಯೋ ಯತ್ ತ್ವಮ್ ಅನನ್ತಕಾಲಾರ್ಥಂ ತಂ ಲಪ್ಸ್ಯಸೇ (aiōnios g166) 16 ಪುನ ದಾರ್ಸಮಿವ ಲಪ್ಸ್ಯಸೇ ತನ್ನಹಿ ಕಿನ್ವು ದಾಸಾತ್ ಶ್ರೇಷ್ಠಂ ಮಮ ಪ್ರಿಯಂ ತವ ಚ ಶಾರೀರಿಕಸಮ್ಯನ್ಯಾತ್ ಪ್ರಭುಸಮ್ಯನ್ಯಾಚ್ಚ ತತೋಽಧಿಕಂ ಪ್ರಿಯಂ ಭ್ರಾತರಮಿವ | 17 ಆತೋ ಹೇತೋ ಯದಿ ಮಾಂ ಸಹಭಾಗಿನಂ ಜಾನಾಸಿ ತರ್ಹಿ ಮಾಮಿವ ತಮನುಗೃಹಾಣ | 18 ತೇನ ಯದಿ ತವ ಕಿಮಪ್ಯಪರಾದ್ಧಂ ತುಭ್ಯಂ ಕಿಮಪಿ ಧಾರ್ಯತೇ ವಾ ತರ್ಹಿ ತತ್ ಮಮೇತಿ ವಿದಿತ್ವಾ ಗಣಯ | 19 ಅಹಂ ತತ್ ಪರಿಶೋತ್ಸ್ಯಾಮಿ, ಏತತ್ ಪೌಲೋಽಹಂ ಸ್ವಹಸ್ತೇನ ಲಿಖಾಮಿ, ಯತಸ್ತ್ವಂ ಸ್ವಪ್ರಾಣಾನ್ ಅಪಿ ಮಹ್ಯಂ ಧಾರಯಸಿ ತದ್ ವಕ್ತುಂ ನೇಚ್ಛಾಮಿ | 20 ಭೋ ಭ್ರಾತಃ, ಪ್ರಭೋಃ ಕೃತೇ ಮಮ ವಾಇಙ್ಗಂ ಪೂರಯ ಖ್ರೀಷ್ಣಸ್ಯ ಕೃತೇ ಮಮ ಪ್ರಾಣಾನ್ ಆಪ್ಯಾಯಯ | 21 ತವಾಜ್ಞಾಗ್ರಾಹಿತ್ವೇ ವಿಶ್ವಸ್ಯ ಮಯಾ ಏತತ್ ಲಿಖ್ಯತೇ ಮಯಾ ಯದುಚ್ಯತೇ ತತೋಽಧಿಕಂ ತ್ವಯಾ ಕಾರಿಷ್ಯತ ಇತಿ ಜಾನಾಮಿ | 22 ತತ್ತರಣಸಮಯೇ ಮದರ್ಥಮಪಿ ವಾಸಗೃಹಂ ತ್ವಯಾ ಸಜ್ಜೀಕ್ರಿಯತಾಂ ಯತೋ ಯುಷ್ಮಾಕಂ ಪ್ರಾರ್ಥನಾನಾಂ ಫಲರೂಪೋ ವರ ಇವಾಹಂ ಯುಷ್ಮೈಭ್ಯಂ ದಾಯಿಷ್ಯೇ ಮಮೇತಿ ಪ್ರತ್ಯಾಶಾ ಜಾಯತೇ | 23 ಖ್ರೀಷ್ಣಸ್ಯ ಯೀಶಾಃ ಕೃತೇ ಮಯಾ ಸಹ ಬನ್ದಿರಿಪಾಘ್ರಾ 24 ಮಮ ಸಹಕಾರಿಣೋ ಮಾರ್ಕ ಆರಿಷ್ಟಾಖೋರ್ ದೀಮಾ ಲೂಕಶ್ಚ ತ್ವಾಂ ನಮಸ್ಕಾರಂ ವೇದಯನ್ತಿ | 25 ಅಸ್ಮಾಕಂ ಪ್ರಭೋ ಯೀಶುಖ್ರೀಷ್ಣಸ್ಯಾನುಗ್ರಹೋ ಯುಷ್ಮಾಕಮ್ ಆತ್ಮನಾ ಸಹ ಭೂಯಾತ್ | ಆಮೇನ್ |

ಇಬ್ರೀ:

1 ಪುರಾ ಯ ಈಶ್ವರೋ ಭವಿಷ್ಯದ್ವಾದಿಭಿಃ ಪಿತೃಲೋಕೇಭ್ಯೋ ನಾನಾಸಮಯೇ ನಾನಾಪ್ರಕಾರಂ ಕಥಿತವಾನ್ | 2 ಸ ಏಶ್ವರೋ ಶೇಷಕಾಲೇ ನಿಜಪುತ್ರೇಣಾಸ್ತುಭ್ಯಂ ಕಥಿತವಾನ್ | ಸ ತಂ ಪುತ್ರಂ ಸರ್ವಾಧಿಕಾರಿಣಂ ಕೃತವಾನ್ ತೇನೈವ ಚ ಸರ್ವಜಗನ್ನಿ ಸೃಷ್ಟವಾನ್ | (aiōn g165) 3 ಸ ಪುತ್ರಸ್ತಸ್ಯ ಪ್ರಭಾವಸ್ಯ ಪ್ರತಿಬಿಮ್ಬಸ್ತಸ್ಯ ತತ್ತ್ವಸ್ಯ ಮೂರ್ತಿಶ್ಚಾಸ್ತಿ ಸ್ತ್ರೀಯಶಕ್ತಿವಾಕ್ಯೇನ ಸರ್ವಂ ಧತ್ತೇ ಚ ಸ್ತಷ್ಟಾಣೈರಸ್ಮಾಕಂ ಪಾಪಮಾರ್ಜನಂ ಕೃತ್ವಾ ಊರ್ಧ್ವಸ್ಥಾನೇ ಮಹಾಮಹಿಮೋ ದಕ್ಷಿಣಪಾರ್ಶ್ವೇ ಸಮುಪವಿಷ್ಯವಾನ್ | 4 ದಿವ್ಯದೂತಗಣಾದ್ ಯಥಾ ಸ ವಿಶಿಷ್ಟನಾಮೋ ಽಧಿಕಾರೀ ಜಾತಸ್ತಥಾ ತೇಭ್ಯೋಽಸಿ ಶ್ರೇಷ್ಠೋ ಜಾತಃ | 5 ಯತೋ ದೂತಾನಾಂ ಮಧ್ಯೇ ಕದಾಚಿದೀಶ್ವರೇಣೇದಂ ಕ ಲುಕ್ತಃ? ಯಥಾ, "ಮದೀಯತನಯೋ ಽಸಿ ತ್ವಮ್ ಅದ್ಯೈವ ಜನಿತೋ ಮಯಾ | " ಪುನಶ್ಚ "ಅಹಂ ತಸ್ಯ ಪಿತಾ ಭವಿಷ್ಯಾಮಿ ಸ ಚ ಮಮ ಪುತ್ರೋ ಭವಿಷ್ಯತಿ | " 6 ಅಪರಂ ಜಗತಿ ಸ್ತುಕೀಯಾದ್ವಿಶೇಯಪುತ್ರಸ್ಯ ಪುನರಾನಯನಕಾಲೇ ತೇನೋಕ್ತಂ, ಯಥಾ, "ಈಶ್ವರಸ್ಯ ಸಕಲೈ ದೂರ್ತೈರೇಷ ಏವ ಪ್ರಣಮ್ಯತಾಂ | " 7 ದೂತಾನ್ ಅಧಿ ತೇನೇದಮ್ ಲುಕ್ತಂ, ಯಥಾ, "ಸ ಕರೋತಿ ನಿಜಾನ್ ದೂತಾನ್ ಗನ್ತವಾಹಸ್ತುರೂಪಕಾನ್ | ವಹ್ನಿಶಿಖಾಸ್ತುರೂಪಾಂಶ್ಚ ಕರೋತಿ ನಿಜಸೇವಕಾನ್ | | " 8 ಕಿನ್ನು ಪುತ್ರಮುದ್ಧಿಶ್ಯ ತೇನೋಕ್ತಂ, ಯಥಾ, "ಹೇ ಈಶ್ವರ ಸದಾ ಸ್ಥಾಯಿ ತವ ಸಿಂಹಾಸನಂ ಭವೇತ್ | ಯಾಥಾರ್ಥಸ್ಯ ಭವೇದ್ಧೇಷೋ ರಾಜದಣ್ಣಸ್ತದೀಯಕಃ | (aiōn g165) 9 ಪುಣ್ಯೇ ಪ್ರೇಮ ಕರೋಷಿ ತ್ವಂ ಕಿ ಇನ್ದ್ರಾದ್ಯಮ್ ಋತೀಯಸೇ | ತಸ್ಮಾದ್ ಯ ಈಶ ಈಶಸ್ತೇ ಸ ತೇ ಮಿತ್ರಗಣಾದಪಿ | ಅಧಿಕಾಹ್ಲಾದತ್ಯಲೇನ ಸೇಚನಂ ಕೃತವಾನ್ ತವ | | " 10 ಪುನಶ್ಚ, ಯಥಾ, "ಹೇ ಪ್ರಭೋ ಪೃಥಿವೀಮೂಲಮ್ ಆದೌ ಸಂಸ್ಥಾಪಿತಂ ತ್ವಯಾ | ತಥಾ ತ್ವದೀಯಹಸ್ತೇನ ಕೃತಂ ಗಗನಮಣ್ಡಲಂ | 11 ಇಮೇ ವಿನಂಕ್ಶ್ಯತಸ್ತನ್ತು ನಿತ್ಯಮೇವಾವತಿಷ್ಯಸೇ | ಇದನ್ನು ಸಕಲಂ ವಿಶ್ವಂ ಸಂಜರಿಷ್ಯತಿ ವಸ್ತವತ್ | 12 ಸಜ್ಜೋಚಿತಂ ತ್ವಯಾ ತತ್ತು ವಸ್ತವತ್ ಪರಿವರ್ತ್ಸ್ಯತೇ | ತ್ವನ್ನು ನಿತ್ಯಂ ಸ ಏವಾಸೀ ನಿರನ್ಯಾಸ್ತವ ವತ್ಸರಾಃ | | " 13 ಅಪರಂ ದೂತಾನಾಂ ಮಧ್ಯೇ ಕಃ ಕದಾಚಿದೀಶ್ವರೇಣೇದಮುಕ್ತಃ? ಯಥಾ, "ತವಾರೀನ್ ಪಾದಪೀಠಂ ತೇ ಯಾವನ್ನಹಿ ಕರೋಮ್ಯಹಂ | ಮಮ ದಕ್ಷಿಣದಿಗ್ಭಾಗೇ ತಾವತ್ ತ್ವಂ ಸಮುಪಾವಿಶ | | " 14 ಯೇ ಪರಿತ್ರಾಣಸ್ಯಾಧಿಕಾರಿಣೋ ಭವಿಷ್ಯನ್ತಿ ತೇಷಾಂ ಪರಿಚರ್ಯಾರ್ಥಂ ಪ್ರೇಷ್ಯಮಾಣಾಃ ಸೇವನಕಾರಿಣ ಆತ್ಮಾನಃ ಕಿಂ ತೇ ಸರ್ವೇ ದೂತಾ ನಃ?

2 ಅತೋ ವಯಂ ಯದ್ ಭ್ರಮಸೋತಸಾ ನಾಪನೀಯಾಮಹೇ ತದರ್ಥಮಸ್ಮಾಭಿ ಯದ್ಯದ್ ಅಶಾವಿ ತಸ್ಮಿನ್ ಮನಾಂಸಿ ನಿಧಾತವ್ಯಾನ್ | 2 ಯತೋ ಹೇತೋ ದೂತೈಃ ಕಥಿತಂ ವಾಕ್ಯಂ ಯದ್ಯಮೋಘಮ್ ಅಭವದ್ ಯದಿ ಚ ತಲ್ಲಜ್ಜನಕಾರಿಣೇ ತಸ್ಯಾಗ್ರಾಹಕಾಯ ಚ ಸರ್ವಸ್ತೈ ಸಮುಚಿತಂ ದಣ್ಣಮ್ ಅದೀಯತ, 3 ತರ್ಹ್ಯಸ್ಮಾಭಿಸ್ತಾದ್ಯಶಂ ಮಹಾಪರಿತ್ರಾಣಮ್ ಅವಜ್ಞಾಯ ಕಥಂ ರಕ್ಷಾ ಪ್ರಾಪ್ಸ್ಯತೇ, ಯತ್ ಪ್ರಥಮತಃ ಪ್ರಭುನಾ ಪ್ರೋಕ್ತಂ ತತೋಽಸ್ಮಾನ್ ಯಾವತ್ ತಸ್ಯ ಶೋಭತೈಃ ಸ್ಥಿರೀಕೃತಂ, 4 ಅಪರಂ ಲಕ್ಷಣೈರದ್ಭುತಕರ್ಮೈಭಿ ವಿವಿಧಶಕ್ತಿಪ್ರಕಾಶೇನ ನಿಜೇಚ್ಛಾತಃ ಪವಿತ್ರಸ್ಯಾತ್ಮನೋ ವಿಭಾಗೇನ ಚ ಯದ್ ಈಶ್ವರೇಣ ಪ್ರಮಾಣೀಕೃತಮ್ ಅಭೂತ್ | 5 ವಯಂ ತು ಯಸ್ಯ ಭಾವಿರಾಜ್ಯಸ್ಯ ಕಥಾಂ ಕಥಯಾಮಃ, ತತ್ ತೇನ್ ದಿವ್ಯದೂತಾನಾಮ್ ಅಧೀನೀಕೃತಮಿತಿ ನಹಿ | 6 ಕಿನ್ನು ಕುತ್ರಾಪಿ ಕಶ್ಚಿತ್ ಪ್ರಮಾಣಮ್ ಈದೃಶಂ ದತ್ತವಾನ್, ಯಥಾ, "ಕಿಂ ವಸ್ತು ಮಾನವೋ ಯತ್ ಸ ನಿತ್ಯಂ ಸಂಸ್ಕರ್ಯತೇ ತ್ವಯಾ | ಕಿಂ ವಾ ಮಾನವಸನ್ನಾನೋ ಯತ್ ಸ ಆಲೋಚ್ಯತೇ ತ್ವಯಾ | 7 ದಿವ್ಯದೂತಗಣೇಭ್ಯಃ ಸ ಕಿಞ್ಚಿನ್ ನ್ಯೂನಃ ಕೃತಸ್ತನ್ತಯಾ | ತೇಜೋಗೌರವರೂಪೇಣ ಕಿರೀಟೇನ ವಿಭೂಷಿತಃ | ಸೃಷ್ಟಂ ಯತ್ ತೇ ಕರಾಭ್ಯಾಂ ಸ ತತ್ಪ್ರಭುತ್ವೇ ನಿಯೋಜಿತಃ | 8 ಚರಣಾಧಶ್ಚ ತಸ್ಯೈವ ತ್ವಯಾ ಸರ್ವಂ ವಶೀಕೃತಂ | | " ತೇನ ಸರ್ವಂ ಯಸ್ಯ ವಶೀಕೃತಂ ತಸ್ಯಾವಶೀಭೂತಂ ಕಿಮಪಿ ನಾವಶೇಷಿತಂ ಕಿನ್ತ್ವಧುನಾಪಿ ವಯಂ ಸರ್ವಾಣಿ ತಸ್ಯ ವಶೀಭೂತಾನಿ ನ ಪಶ್ಯಾಮಃ | 9 ತಥಾಪಿ ದಿವ್ಯದೂತಗಣೇಭ್ಯೋ ಯಃ ಕಿಞ್ಚಿನ್ ನ್ಯೂನೀಕೃತೋಽಭವತ್ ತಂ ಯೀಶುಂ ಮೃತ್ಯುಭೋಗಹೇತೋಸ್ತೇಜೋಗೌರವರೂಪೇಣ ಕಿರೀಟೇನ ವಿಭೂಷಿತಂ ಪಶ್ಯಾಮಃ, ಯತ್ ಈಶ್ವರಸ್ಯಾನುಗ್ರಹಾತ್ ಸ ಸರ್ವೇಷಾಂ ಕೃತೇ ಮೃತ್ಯುಮ್ ಅಸ್ವದತ | 10 ಅಪರಇ್ಯ ಯಸ್ಮೈ ಯೇನ ಚ ಕೃತ್ವಂ ವಸ್ತು ಸೃಷ್ಟಂ ವಿದ್ಯತೇ ಬಹುಸನ್ನಾನಾನಾಂ ವಿಭವಾಯಾನಯನಕಾಲೇ ತೇಷಾಂ ಪರಿತ್ರಾಣಾಗ್ರಸರಸ್ಯ ದುಃಖಭೋಗೇನ ಸಿದ್ಧೀಕರಣಮಪಿ ತಸ್ಯೋಪಯುಕ್ತಮ್ ಅಭವತ್ | 11 ಯತಃ ಪಾವಕಃ ಪೂಯಮಾನಾಶ್ಚ ಸರ್ವೇಃ ಏಕಸ್ಯಾದೇವೋತ್ಪನ್ನಾ ಭವನ್ತಿ, ಇತಿ ಹೇತೋಃ ಸ ತಾನ್ ಭ್ರಾತೃನ್ ವದಿತುಂ ನ ಲಜ್ಜತೇ | 12 ತೇನ ಸ ಲುಕ್ತವಾನ್, ಯಥಾ, "ದ್ಯೋತಯಿಷ್ಯಾಮಿ ತೇ ನಾಮ ಭ್ರಾತೃಣಾಂ ಮಧ್ಯತೋ ಮಮ | ಪರನ್ನು ಸಮಿತೇ ಮಧ್ಯೇ ಕರಿಷ್ಯೇ ತೇ ಪ್ರಶಂಸನಂ | | " 13 ಪುನರಪಿ, ಯಥಾ, "ತಸ್ಮಿನ್ ವಿಶ್ವಸ್ಯ

ಸ್ಥಾಪಕಂ | " ಪುನರಪಿ, ಯಥಾ, "ಪಶ್ಚಾಹಮ್ ಅಪತ್ಯಾನಿ ಚ ದತ್ತಾನಿ ಮಹ್ಯಮ್ ಈಶ್ವರಾತ್ | " 14 ತೇಷಾಂಮ್ ಅಪತ್ಯಾನಾಂ ರುಧಿರಪಲವಿಶಿಷ್ಟತ್ವಾತ್ ಸೋಽಪಿ ತದ್ವತ್ ತದ್ವಿಶಿಷ್ಟೋಽಭೂತ್ ತಸ್ಯಾಭಿಪ್ರಾಯೋಽಯಂ ಯತ್ ಸ ಮೃತ್ಯುಬಲಾಧಿಕಾರಿಣಂ ಶಯತಾನಂ ಮೃತ್ಯುನಾ ಬಲಹೀನಂ ಕುರ್ಯಾತ್ 15 ಯೇ ಚ ಮೃತ್ಯುಭಯಾದ್ ಯಾವಜ್ಜೀವನಂ ದಾಸತ್ವಸ್ಯ ನಿಘ್ನಾ ಆಸನ್ ತಾನ್ ಉದ್ಧಾರಯೇತ್ | 16 ಸ ದೂತಾನಾಮ್ ಉಪಕಾರೀ ನ ಭವತಿ ಕಿನ್ವಿ ಬ್ರಾಹ್ಮೀವೋ ವಂಶಸ್ಯೈವೋಪಕಾರೀ ಭವತೀ | 17 ಅತೋ ಹೇತೋಃ ಸ ಯಥಾ ಕೃಪಾವಾನ್ ಪ್ರಜಾನಾಂ ಪಾಪಶೋಧನಾರ್ಥಮ್ ಈಶ್ವರೋದ್ದೇಶ್ಯವಿಷಯೇ ವಿಶ್ವಾಸ್ಯೋ ಮಹಾಯಾಜಕೋ ಭವೇತ್ ತದರ್ಥಂ ಸರ್ವವಿಷಯೇ ಸ್ವಭಾತ್ಯಾಹಂ ಸದೃಶೀಭವನಂ ತಸ್ಯೋಚಿತಮ್ ಆಸೀತ್ | 18 ಯತಃ ಸ ಸ್ವಯಂ ಪರೀಕ್ಷಾಂ ಗತ್ವಾ ಯಂ ದುಃಖಭೋಗಮ್ ಅವಗತಸ್ತೇನ ಪರೀಕ್ಷಾಕ್ರಾನ್ತಾನ್ ಉಪಕರ್ತುಂ ಶಕ್ನೋತಿ |

3 ಹೇ ಸ್ವರ್ಗೀಯಸ್ವಾಹ್ಯಾನಸ್ಯ ಸಹಭಾಗಿನಃ ಪವಿತ್ರಭ್ರಾತರಃ, ಅಸ್ಮಾಕಂ ಧರ್ಮಪ್ರತಿಜ್ಞಾಯಾ ದೂತೋಽಗ್ರಸರಶ್ಚ ಯೋ ಯೇಶುಸಮ್ ಆಲೋಚಂಧ್ಲಂ | 2 ಮೂಸಾ ಯದ್ವತ್ ತಸ್ಯ ಸರ್ವಪರಿವಾರಮಧ್ಯೇ ವಿಶ್ವಾಸ್ಯ ಆಸೀತ್, ತದ್ವತ್ ಅಯಮಪಿ ಸ್ವನಿಯೋಜಕಸ್ಯ ಸಮೀಪೇ ವಿಶ್ವಾಸ್ಯೋ ಭವತಿ | 3 ಪರಿವಾರಾಚ್ಚ ಯದ್ವತ್ ತತ್ಪಾಪಯುತರಧಿಕಂ ಗೌರವಂ ಭವತಿ ತದ್ವತ್ ಮೂಸಸೋಽಯಂ ಬಹುತರಗೌರವಸ್ಯ ಯೋಗ್ಯೋ ಭವತಿ | 4 ಏಕೈಕಸ್ಯ ನಿವೇಶನಸ್ಯ ಪರಿಜನಾನಾಂ ಸ್ಥಾಪಯಿತಾ ಕಶ್ಚಿದ್ ವಿದ್ಯತೇ ಯಶ್ಚ ಸರ್ವಸ್ಥಾಪಯಿತಾ ಸ ಈಶ್ವರ ಏವ | 5 ಮೂಸಾಶ್ಚ ವಕ್ತ್ರಮಾಹಾನಾಂ ಸಾಕ್ಷೀ ಭೃತ್ಯ ಇವ ತಸ್ಯ ಸರ್ವಪರಿಜನಮಧ್ಯೇ ವಿಶ್ವಾಸ್ಯೋಽಭವತ್ ಕಿನ್ವಿ ಖ್ರೀಷ್ಟಸ್ಯ ಪರಿಜನಾನಾಮದ್ಯಕ್ಷ ಇವ | 6 ವಯಂ ತು ಯದಿ ವಿಶ್ವಾಸ್ಯೋತ್ಸಾಹಂ ಶ್ಲಾಘನಇವ ಶೇಷಂ ಯಾವದ್ ಧಾರಯಾಮಸ್ತರ್ಹಿ ತಸ್ಯ ಪರಿಜನಾ ಭವಾಮಃ | 7 ಅತೋ ಹೇತೋಃ ಪವಿತ್ರೇಣಾತ್ಮನಾ ಯದ್ವತ್ ಕಥಿತಂ, ತದ್ವತ್, "ಅದ್ಯ ಯೂಯಂ ಕಥಾಂ ತಸ್ಯ ಯದಿ ಸಂಶ್ಲೋತುಮಿಚ್ಛಥ | 8 ತರ್ಹಿ ಪುರಾ ಪರೀಕ್ಷಾಯಾ ದಿನೇ ಪ್ರಾನ್ತರಮದ್ಯತಃ | ಮದಾಜ್ಞಾನಿಗ್ರಹಸ್ಥಾನೇ ಯುಷ್ಮಾಭಿಸ್ತು ಕೃತಂ ಯಥಾ | ತಥಾ ಮಾ ಕುರುತೇದಾನೀಂ ಕಠಿನಾನಿ ಮನಾಂಸಿ ವಃ | 9 ಯುಷ್ಮಾಕಂ ಪಿತರಸ್ತತ್ರ ಮತ್ತರೀಕ್ಷಾಮ್ ಅಕುರ್ವತ | ಕುರ್ವಥ್ಯ ದ್ವೀಽನುಸನ್ಯಾನಂ ತ್ರೈರದ್ಯಶ್ಚ ಮತ್ಪ್ರಿಯಾಃ | ಚತ್ವಾರಿಂಶತ್ತಮಾ ಯಾವತ್ ಕ್ರುದ್ಧಾಹನು ತದನ್ವಯೇ | 10 ಅವಾದಿಷಮ್ ಇಮೇ ಲೋಕಾ ಭ್ರಾನ್ತಾನ್ತಃಕರಣಾಃ ಸದಾ | ಮಾಮಕೀನಾನಿ ವರ್ತಾನ್ತಿ ಪರಿಜಾನಂತಿ ನೋ ಇಮೇ | 11 ಇತಿ ಹೇತೋರಹಂ ಕೋಪಾತ್ ಶಪಥಂ ಕೃತವಾನ್ ಇಮಂ | ಪ್ರೇವೇಕ್ಷ್ಯತೇ ಜನ್ಮರೇತ್ಯೈ ನಫ ವಿಶ್ರಾಮಸ್ಥಲಂ ಮಮ | " 12 ಹೇ ಭ್ರಾತರಃ ಸಾವಧಾನಾ ಭವತ, ಅಮರೇಶ್ವರಾತ್ ನಿವರ್ತಕೋ ಯೋಽವಿಶ್ರಾಸ್ಯಸ್ಯದ್ಯುಕ್ತಂ ದುಷ್ಪಾನ್ತಃಕರಣಂ ಯುಷ್ಮಾಕಂ ಕಸ್ಯಾಪಿ ನ ಭವತು | 13 ಕಿನ್ತು ಯಾವದ್ ಅಧ್ಯನಾಮಾ ಸಮಯೋ ವಿದ್ಯತೇ ತಾವದ್ ಯುಷ್ಮನ್ಯದ್ಯೇ ಕೋಽಪಿ ಪಾಪಸ್ಯ ವಜ್ಞನಯಾ ಯತ್ ಕಲೋರೀಕೃತೋ ನ ಭವೇತ್ ತದರ್ಥಂ ಪ್ರತಿದಿನಂ ಪರಸ್ಪರಮ್ ಉಪದಿಶತ | 14 ಯತೋ ವಯಂ ಖ್ರೀಷ್ಟಸ್ಥಾಂತಿನೋ ಜಾತಾಃ ಕಿನ್ವಿ ಪ್ರಥಮವಿಶ್ರಾಸ್ಯ ದ್ಯುಢತ್ವಮ್ ಅಸಾಭಿಃ ಶೇಷಂ ಯಾವದ್ ಅಮೋಘಂ ಧಾರಯಿತವ್ಯಂ | 15 ಅದ್ಯ ಯೂಯಂ ಕಥಾಂ ತಸ್ಯ ಯದಿ ಸಂಶ್ಲೋತುಮಿಚ್ಛಥ, ತರ್ಹ್ಯಾಜ್ಞಾಲಜ್ಞನಸ್ಥಾನೇ ಯುಷ್ಮಾಭಿಸ್ತು ಕೃತಂ ಯಥಾ, ತಥಾ ಮಾ ಕುರುತೇದಾನೀಂ ಕಠಿನಾನಿ ಮನಾಂಸಿ ವ ಇತಿ ತೇನ ಯದುಕ್ತಂ, 16 ತದನುಸಾರಾದ್ ಯೇ ಶ್ರುತ್ವಾ ತಸ್ಯ ಕಥಾಂ ನ ಗೃಹೀತವನ್ತಸೇ ಕೇ? ಕಿಂ ಮೂಸಸಾ ಮಿಸರದೇಶಾದ್ ಆಗತಾಃ ಸರ್ವೇ ಲೋಕಾ ನಹಿ? 17 ಕೇಭ್ಯೋ ವಾ ಸ ಚತ್ವಾರಿಂಶದ್ವರ್ಷಾಣಿ ಯಾವದ್ ಅಕುರ್ವತ್? ಪಾಪಂ ಕುರ್ವತಾಂ ಯೇಷಾಂ ಕುಣಪಾಃ ಪ್ರಾನ್ತರೇ ಽಪತನ್ ಕಿಂ ತೇಭ್ಯೋ ನಹಿ? 18 ಪ್ರವೇಕ್ಷ್ಯತೇ ಜನ್ಮರೇತ್ಯೈ ನಫ ವಿಶ್ರಾಮಸ್ಥಲಂ ಮಮೇತಿ ಶಪಥಃ ಕೇಷಾಂ ವಿರುದ್ಧಂ ತೇನಾಕಾರಿ? ಕಿಮ್ ಅವಿಶ್ರಾಸಿನಾಂ ವಿರುದ್ಧಂ ನಹಿ? 19 ಅತಸ್ತೇ ತತ್ ಸ್ಥಾನಂ ಪ್ರವೇಷ್ಟುಮ್ ಅವಿಶ್ರಾಸಾತ್ ನಾಶಕ್ವವನ್ ಇತಿ ವಯಂ ವೀಕ್ಷಾಮಹೇ |

4 ಅಪರಂ ತದ್ವಿಶ್ರಾಮಪ್ರಾಪ್ತೇಃ ಪ್ರತಿಜ್ಞಾ ಯದಿ ತಿಷ್ಠತಿ ತರ್ಹ್ಯಸ್ಮಾಕಂ ಕಶ್ಚಿತ್ ಚೇತ್ ತಸ್ಯಾಃ ಫಲೇನ ವಚ್ಛಿತೋ ಭವೇತ್ ವಯಮ್ ಏತಸ್ಮಾದ್ ಭಿಭೀಮಃ | 2 ಯತೋ ಽಸ್ಮಾಕಂ ಸಮೀಪೇ ಯದ್ವತ್ ತದ್ವತ್ ತೇಷಾಂ ಸಮೀಪೇಽಪಿ ಸುಸಂವಾದಃ ಪ್ರಚಾರಿತೋ ಽಭವತ್ ಕಿನ್ವಿ ತೈಃ ಶ್ರುತಂ ವಾಕ್ಯಂ ತಾನ್ ಪ್ರತಿ ನಿಷ್ಠಲಮ್ ಅಭವತ್, ಯತಸ್ತೇ ಶ್ಲೋತಾರೋ ವಿಶ್ರಾಸೇನ ಸಾರ್ಧಂ ತನ್ಮಾಮಿಶ್ರಯನ್ | 3 ತದ್ ವಿಶ್ರಾಮಸ್ಥಾನಂ ವಿಶ್ರಾಸಿಭಿರಸ್ಮಾಭಿಃ ಪ್ರವಿಶ್ಯತೇ ಯತಸ್ತೇನೋಕ್ತಂ, "ಅಹಂ ಕೋಪಾತ್ ಶಪಥಂ ಕೃತವಾನ್ ಇಮಂ, ಪ್ರವೇಕ್ಷ್ಯತೇ ಜನ್ಮರೇತ್ಯೈ ನಫ ವಿಶ್ರಾಮಸ್ಥಲಂ ಮಮ | " ಕಿನ್ತು ತಸ್ಯ ಕರ್ಮಾಣಿ ಜಗತಃ ಸೃಷ್ಟಿಕಾಲಾತ್ ಸಮಾಪ್ತಾನಿ ಸನ್ತಿ | 4 ಯತಃ ಕಸ್ವಿಂಶ್ಚಿತ್ ಸ್ಥಾನೇ ಸಪ್ತಮಂ ದಿನಮಧಿ ತೇನೇದಮ್ ಉಕ್ತಂ, ಯಥಾ, "ಈಶ್ವರಃ ಸಪ್ತಮೇ ದಿನೇ ಸ್ವಕೃತೇಭ್ಯಃ ಸರ್ವಕರ್ಮಭ್ಯೋ ವಿಶ್ರಾಮ | " 5 ಕಿನ್ವೀತಸ್ಮಿನ್ ಸ್ಥಾನೇ ಪುನಸ್ತೇನೋಚ್ಯತೇ, ಯಥಾ, "ಪ್ರವೇಕ್ಷ್ಯತೇ ಜನ್ಮರೇತ್ಯೈ ನಫ ವಿಶ್ರಾಮಸ್ಥಲಂ ಮಮ | " 6 ಫಲತಸ್ತತ್ ಸ್ಥಾನಂ ಕೈಶ್ಚಿತ್ ಪ್ರವೇಷ್ಟವ್ಯಂ ಕಿನ್ತು ಯೇ ಪುರಾ

ಸುಸಂವಾದಂ ಶ್ರುತವನ್ನಸ್ತೃರಿವಿಶ್ವಾಸಾತ್ ತನ್ನ ಪ್ರವಿಷ್ಟಮ್, 7 ಇತಿ ಹೇತೋಃ ಸ ಪುನರದ್ಯನಾಮಕಂ ದಿನಂ ನಿರೂಪ್ಯ ದೀರ್ಘಕಾಲೇ ಗತೇಽಪಿ ಪೂರ್ವೋಕ್ತಾಂ ವಾಚಂ ದಾಯೂದಾ ಕಥಯತಿ, ಯಥಾ, "ಅದ್ಯ ಯೂಯಂ ಕಥಾಂ ತಸ್ಯ ಯದಿ ಸಂಶ್ರೋತುಮಿಚ್ಛಥ, ತರ್ಹಿ ಮಾ ಕುರುತೇದಾನೀಂ ಕಠಿನಾನಿ ಮನಾಂಸಿ ವಃ | " 8 ಅಪರಂ ಯಿಹೋಶೂಯೋ ಯದಿ ತಾನ್ ವ್ಯಶಾಮಯಿಷ್ಯತ್ ತರ್ಹಿ ತತಃ ಪರಮ್ ಅಪರಸ್ಯ ದಿನಸ್ಯ ವಾಗ್ ಈಶ್ವರೇಣ ನಾಕಥಯಿಷ್ಯತ | 9 ಅತ ಈಶ್ವರಸ್ಯ ಪ್ರಜಾಭಿಃ ಕರ್ತವ್ಯ ಏಕೋ ವಿಶ್ರಾಮಸ್ತಿಷ್ಯತಿ | 10 ಅಪರಮ್ ಈಶ್ವರೋ ಯದ್ವತ್ ಸ್ವಕೃತಕರ್ಮಭ್ಯೋ ವಿಶ್ರಾಮ ತದ್ವತ್ ತಸ್ಯ ವಿಶ್ರಾಮಸ್ಥಾನಂ ಪ್ರವಿಷ್ಟೋ ಜನೋಽಪಿ ಸ್ವಕೃತಕರ್ಮಭ್ಯೋ ವಿಶ್ರಾಮ್ಯತಿ | 11 ಅತೋ ವಯಂ ತದ್ ವಿಶ್ರಾಮಸ್ಥಾನಂ ಪ್ರವೇಷ್ಟುಂ ಯತಾಮಹೈ, ತದವಿಶ್ರಾಸೋದಾಹರಣೇನ ಕೋಽಪಿ ನ ಪತತು | 12 ಈಶ್ವರಸ್ಯ ವಾದೋಽಮರಃ ಪ್ರಭಾವವಿಶಿಷ್ಟಶ್ಚ ಸರ್ವಸ್ಮಾದ್ ದ್ವಿಧಾರಬಂಧದಪಿ ತೀಕ್ಷ್ಣ, ಅಪರಂ ಪ್ರಾಣಾತ್ಮನೋ ಗ್ರನ್ಥಿಮಜ್ಜಯೋಶ್ಚ ಪರಿಭೇದಾಯ ವಿಚ್ಛೇದಕಾರೀ ಮನಸಶ್ಚ ಸಜ್ಜಲ್ಪಾನಾಮ್ ಅಭಿಪ್ರೇತಾನಾಞ್ಚ ವಿಚಾರಕಃ | 13 ಅಪರಂ ಯಸ್ಯ ಸಮೀಪೇ ಸ್ವೀಯಾ ಸ್ವೀಯಾ ಕಥಾಸ್ಮಾಭಿಃ ಕಥಯಿತವ್ಯಾ ತಸ್ಯಾಗೋಚರಃ ಕೋಽಪಿ ಪ್ರಾಣೀ ನಾಸ್ತಿ ತಸ್ಯ ದ್ಯುಷ್ಟ್ವ ಸರ್ವಮೇವಾನಾವೃತಂ ಪ್ರಕಾಶಿತಞ್ಚಾಸ್ತೇ | 14 ಅಪರಂ ಯ ಉಚ್ಛತಮಂ ಸ್ವರ್ಗಂ ಪ್ರವಿಷ್ಟ ಏತಾದೃಶ ಏಕೋ ವ್ಯಕ್ತಿರರ್ಥತ ಈಶ್ವರಸ್ಯ ಪುತ್ರೋ ಯೀಶುರಸ್ಮಾಕಂ ಮಹಾಯಾಜಕೋಽಸ್ಮಿ, ಅತೋ ಹೇತೋ ವರ್ಯಂ ಧರ್ಮಪ್ರತಿಜ್ಞಾಂ ದೃಢಮ್ ಅಲಮ್ಬಾಮಹೈ | 15 ಅಸ್ಮಾಕಂ ಯೋ ಮಹಾಯಾಜಕೋ ಽಸ್ತಿ ಸೋಽಸ್ಮಾಕಂ ದುಃಖೈ ರ್ದುಃಖಿತೋ ಭವಿತುಮ್ ಅಶಕ್ತೋ ನಹಿ ಕಿನ್ನು ಪಾಪಂ ವಿನಾ ಸರ್ವವಿಷಯೇ ವಯಮಿವ ಪರೀಕ್ಷಿತಃ | 16 ಅತಏವ ಕೃಪಾಂ ಗ್ರಹೀತುಂ ಪ್ರಯೋಜನೀಯೋಪಕಾರಾರ್ಥಮ್ ಅನುಗ್ರಹಂ ಪ್ರಾಪ್ನುಞ್ಚ ವಯಮ್ ಉತ್ಸಾಹೇನಾನುಗ್ರಹಸಿಂಹಾಸನಸ್ಯ ಸಮೀಪಂ ಯಾಮಃ |

5 ಯಃ ಕಶ್ಚಿತ್ ಮಹಾಯಾಜಕೋ ಭವತಿ ಸ ಮಾನವಾನಾಂ ಮಧ್ಯಾತ್ ನೀತಃ ಸನ್ ಮಾನವಾನಾಂ ಕೃತ ಈಶ್ವರೋದ್ದೇಶ್ಯವಿಷಯೇಽರ್ಥತ ಉಪಹಾರಾಣಾಂ ಪಾಪಾರ್ಥಕಬಲೀನಾಞ್ಚ ದಾನ ನಿಯುಜ್ಯತೇ | 2 ಸ ಚಾಜ್ಞಾನಾಂ ಭ್ರಾನ್ತಾನಾಞ್ಚ ಲೋಕಾನಾಂ ದುಃಖೇನ ದುಃಖೀ ಭವಿತುಂ ಶಕ್ನೋತಿ, ಯತೋ ಹೇತೋಃ ಸ ಸ್ವಯಮಪಿ ದೌರ್ಬಲ್ಯವೇಷ್ಟಿತೋ ಭವತಿ | 3 ಏತಸ್ಮಾತ್ ಕಾರಣಾಚ್ಚ ಯದ್ವತ್ ಲೋಕಾನಾಂ ಕೃತೇ ತದ್ವತ್ ಅತ್ಯಕೃತೇಽಪಿ ಪಾಪಾರ್ಥಕಬಲಿದಾನಂ ತೇನ ಕರ್ತವ್ಯಂ | 4 ಸ ಘೋಚ್ಛಪದಃ ಸ್ವೇಚ್ಛಾತಃ ಕೇನಾಪಿ ನ ಗೃಹ್ಯತೇ ಕಿನ್ನು ಹಾರೋಣ ಇವ ಯ ಈಶ್ವರೇಣಾಹೂಯತೇ ತೇನೈವ ಗೃಹ್ಯತೇ | 5 ಏವಮ್ಪ್ರಕಾರೇಣ ಖೀಷ್ಣೋಽಪಿ ಮಹಾಯಾಜಕತ್ವಂ ಗ್ರಹೀತುಂ ಸ್ವೀಯಗೌರವಂ ಸ್ವಯಂ ನ ಕೃತವಾನ್, ಕಿನ್ನು "ಮದೀಯತನಯೋಽಸಿ ತ್ವಮ್ ಅದ್ಯೈವ ಜನಿತೋ ಮಯೇತಿ" ವಾಚಂ ಯಸ್ತಂ ಭಾಷಿತವಾನ್ ಸ ಏವ ತಸ್ಯ ಗೌರವಂ ಕೃತವಾನ್ | 6 ತದ್ವದ್ ಅನ್ಯಗೀತೇಽಪಿ ದಮುಕ್ತಂ, ತ್ವಂ ಮಲ್ತೀಷೇದಕಃ ಶ್ರೇಣ್ಯಾಂ ಯಾಜಕೋಽಸಿ ಸದಾತನಃ | (aiOn g165) 7 ಸ ಚ ದೇಹವಾಸಕಾಲೇ ಬಹುಕ್ರನ್ನೇನಾಶ್ರುಪಾತೇನ ಚ ಮೃತ್ಯುತ್ ಉದ್ಧರಣೇ ಸಮರ್ಥಸ್ಯ ಪಿತುಃ ಸಮೀಪೇ ಪುನಃ ಪುನರ್ವಿನತಿಂ ಪ್ರಥನಾಞ್ಚ ಕೃತ್ವಾ ತತ್ಪಲರೂಪಿಣೀಂ ಶಙ್ಕಾತೋ ರಕ್ಷಾಂ ಪ್ರಾಪ್ಯ ಚ 8 ಯದೃಪಿ ಪುತ್ರೋಽಭವತ್ ತಥಾಪಿ ಯೈರಕ್ಷಿಶ್ಯತ ತೈರಾಜ್ಞಾಗ್ರಹಣಮ್ ಅಶಿಕ್ಷತ | 9 ಇತ್ಯಂ ಸಿದ್ಧಿಭೂಯ ನಿಜಾಜ್ಞಾಗ್ರಾಹಿಣಾಂ ಸರ್ವೇಷಾಮ್ ಅನನ್ತಪರಿತ್ರಾಣಸ್ಯ ಕಾರಣಸ್ವರೂಪೋಽಭವತ್ | (aiOnios g166) 10 ತಸ್ಮಾತ್ ಸ ಮಲ್ತೀಷೇದಕಃ ಶ್ರೇಣೀಭುಕ್ತೋ ಮಹಾಯಾಜಕ ಈಶ್ವರೇಣಾಖ್ಯಾತಃ | 11 ತಮಧ್ಯಸ್ಮಾಕಂ ಬಹುಕಥಾಃ ಕಥಯಿತವ್ಯಾಃ ಕಿನ್ನು ತಾಃ ಸ್ವಬ್ಧಕರ್ಣೈ ಯುಷ್ಣಾಭಿ ರ್ದುರ್ಗಮ್ಯಾಃ | 12 ಯತೋ ಯೂಯಂ ಯದೃಪಿ ಸಮಯಸ್ಯ ದೀರ್ಘತ್ವಾತ್ ಶಿಕ್ಷಕಾ ಭವಿತುಮ್ ಅಶಕ್ಯತ ತಥಾಪೀಶ್ವರಸ್ಯ ವಾಕ್ಯಾನಾಂ ಯಾ ಪ್ರಥಮಾ ವರ್ಣಮಾಲಾ ತಾಮಧಿ ಶಿಕ್ಷಾಪ್ರಾಪ್ತಿ ಯುಷ್ಣಾಕಂ ಪುನರಾವಶ್ಯಕಾ ಭವತಿ, ತಥಾ ಕಠಿನದ್ರವ್ಯೇ ನಹಿ ಕಿನ್ನು ದುಗ್ಧೇ ಯುಷ್ಮಾಕಂ ಪ್ರಯೋಜನಮ್ ಆಸ್ತೇ | 13 ಯೋ ದುಗ್ಧಪಾಯೀ ಸ ಶಿಶುರೇವೇತಿಕಾರಣಾತ್ ಧರ್ಮವಾಕ್ಯೇ ತತ್ಪರೋ ನಾಸ್ತಿ | 14 ಕಿನ್ನು ಸದಸದ್ವಿಚಾರೇ ಯೇಷಾಂ ಚೇತಾಂನಿ ವ್ಯವಹಾರೇಣ ಶಿಕ್ಷಿತಾನಿ ತಾದ್ಯಶಾನಾಂ ಸಿದ್ಧಲೋಕಾನಾಂ ಕರೋರದ್ರವ್ಯೇಷು ಪ್ರಯೋಜನಮಸ್ತಿ |

6 ವಯಂ ಮೃತಿಜನಕಕರ್ಮಭ್ಯೋ ಮನಃಪರಾವರ್ತನಮ್ ಈಶ್ವರೇ ವಿಶ್ರಾಸೋ ಮಜ್ಜನಶಿಕ್ಷಣಂ ಹಸ್ತಾರ್ಪಣಂ ಮೃತಲೋಕಾನಾಮ್ ಉತ್ಸಾನಮ್ 2 ಅನನ್ತಕಾಲಸ್ಮಾಯಿವಿಚಾರಾಜ್ಞಾ ಚೈತ್ಯೈಃ ಪುನರ್ಭಿತ್ತಿಮೂಲಂ ನ ಸ್ಥಾಪಯನ್ತಃ ಖೀಷ್ಣವಿಷಯಕಂ ಪ್ರಥಮೋಪದೇಶಂ ಪಶ್ಚಾತ್ಯುತ್ಯ ಸಿದ್ಧಿಂ ಯಾವದ್ ಅಗ್ರಸರಾ ಭವಾಮ | (aiOnios g166) 3 ಈಶ್ವರಸ್ಯಾನುಮತ್ಯಾ ಚ ತದ್ ಅಸ್ಮಾಭಿಃ ಕಾರಿಷ್ಯತೇ | 4 ಯ ಏಕಕೃತ್ನೋ ದೀಪ್ತಿಮಯಾ ಭೂತ್ವಾ ಸ್ವಗೀಯವರರಸಮ್ ಆಸ್ತದಿತವನ್ತಃ ಪವಿತ್ರಸ್ಯಾತ್ಮನೋಽಂತಿನೋ ಜಾತಾ 5 ಈಶ್ವರಸ್ಯ ಸುವಾಕ್ಯಂ ಭಾವಿಕಾಲಸ್ಯ ಶಕ್ತಿಞ್ಚಾಸ್ತದಿತವನ್ತಶ್ಚ ತೇ ಭೃಷ್ಣಾಸ್ವ ಯದಿ (aiOn

9165) 6 ಸ್ವಮನೋಬಿರೀಶ್ವರಸ್ಯ ಪುತ್ರಂ ಪುನಃ ಕುಶಲೇ ಘ್ನನ್ನಿ ಲಜ್ಜಾಸ್ವದಂ ಕುರ್ವ್ವತೇ ಚ ತರ್ಹಿ ಮನಃಪರಾವರ್ತನಾಯ ಪುನಸ್ತಾನ್ ನವೀನೀಕರ್ತುಂ ಕೋಽಪಿ ನ ಶಕ್ನೋತಿ | 7 ಯತೋ ಯಾ ಭೂಮಿಃ ಸ್ನೋಪರಿ ಭೂಯಃ ಪತಿತಂ ವೃಷ್ಟಿಂ ಪಿವತೀ ತತ್ಪಲಾಧಿಕಾರಿಣಾಂ ನಿಮಿತ್ತಮ್ ಇಷ್ಟಾನಿ ಶಾಕಾದೀನ್ಯುತ್ಪಾದಯತಿ ಸಾ ಈಶ್ವರಾನ್ ಆಶಿಷಂ ಪ್ರಾಪ್ತಾ | 8 ಕಿನ್ನು ಯಾ ಭೂಮಿ ಗೋಕ್ಷರಕಣ್ಣಕವ್ಯಕ್ತಾನ್ ಉತ್ಪಾದಯತಿ ಸಾ ನ ಗ್ರಾಹ್ಯಾ ಶಾಪಾರ್ಹಾ ಚ ಶೇಷೇ ತಸ್ಯಾ ದಾಹೋ ಭವಿಷ್ಯತಿ | 9 ಹೇ ಪ್ರಿಯತಮಾಃ, ಯದ್ಯಪಿ ವಯಮ್ ಏತಾದೃಶಂ ವಾಕ್ಯಂ ಭಾಷಾಮಹೇ ತಥಾಪಿ ಯೂಯಂ ತತ ಉತ್ಕೃಷ್ಟಾಃ ಪರಿತ್ರಾಣಪಥಸ್ಯ ಪಥಿಕಾಶ್ಚಾದ್ಯ ಇತಿ ವಿಶ್ವಸಾಮಃ | 10 ಯತೋ ಯುಷ್ಮಾಭಿಃ ಪವಿತ್ರಲೋಕಾನಾಂ ಯ ಉಪಕಾರೋ ಽಕಾರಿ ಕ್ರಿಯತೇ ಚ ತೇನೇಶ್ವರಸ್ಯ ನಾಮ್ನೇ ಪ್ರಕಾಶಿತಂ ಪ್ರೇಮ ಶ್ರಮಞ್ಚ ವಿಸ್ತೃತಮ್ ಈಶ್ವರೋಽನ್ಯಾಯಕಾರೀ ನ ಭವತಿ | 11 ಅಪರಂ ಯುಷ್ಮಾಕಮ್ ಏಕೈಕೋ ಜನೋ ಯತ್ ಪ್ರತ್ಯಾಶಾಪೂರಣಾರ್ಥಂ ಶೇಷಂ ಯಾವತ್ ತಮೇವ ಯತ್ನಂ ಪ್ರಕಾಶಯೇದಿತ್ಯಹಮ್ ಇಚ್ಛಾಮಿ | 12 ಅತಃ ಶಿಥಿಲಾ ನ ಭವತ ಕಿನ್ನು ಯೇ ವಿಶ್ವಾಸೇನ ಸಹಿಷ್ಣುತಯಾ ಚ ಪ್ರತಿಜ್ಞಾನಾಂ ಫಲಾಧಿಕಾರಿಣೋ ಜಾತಾಸ್ತೇಷಾಮ್ ಅನುಗಾಮಿನೋ ಭವತ | 13 ಈಶ್ವರೋ ಯದಾ ಇಬ್ರಾಹೀಮೇ ಪ್ರತ್ಯಜಾನಾತ್ ತದಾ ಶ್ರೇಷ್ಠಸ್ಯ ಕಸ್ಯಾಪ್ಯಪರಸ್ಯ ನಾಮ್ನಾ ಶಪಥಂ ಕರ್ತುಂ ನಾಶಕ್ನೋತ್, ಅತೋ ಹೇತೋಃ ಸ್ವನಾಮ್ನಾ ಶಪಥಂ ಕೃತ್ವಾ ತೇನೋಕ್ತಂ ಯಥಾ, 14 "ಸತ್ಯಮ್ ಅಹಂ ತ್ವಾಮ್ ಆಶಿಷಂ ಗದಿಷ್ಟಾಮಿ ತವಾನ್ವಯಂ ವರ್ಧಯಿಷ್ಯಾಮಿ ಚ | " 15 ಅನೇನ ಪ್ರಕಾರೇಣ ಸ ಸಹಿಷ್ಣುತಾಂ ವಿಧಾಯ ತಸ್ಯಾಃ ಪ್ರತ್ಯಾಶಾಯಾಃ ಫಲಂ ಲಭವಾನ್ | 16 ಅಥ ಮಾನವಾಃ ಶ್ರೇಷ್ಠಸ್ಯ ಕಸ್ಯಚಿತ್ ನಾಮ್ನಾ ಶಪನೇ, ಶಪಥಶ್ಚ ಪ್ರಮಾಣಾರ್ಥಂ ತೇಷಾಂ ಸರ್ವವಿವಾದಾನ್ತಕೋ ಭವತಿ | 17 ಇತ್ಯಸ್ಮಿನ್ ಈಶ್ವರಃ ಪ್ರತಿಜ್ಞಾಯಾಃ ಫಲಾಧಿಕಾರಿಣಃ ಸ್ವೀಯಮನ್ವ್ರತಾಯಾ ಅಮೋಘತಾಂ ಬಾಹುಲ್ಯೋ ದರ್ಶಯಿತುಮಿಚ್ಛನ್ ಶಪಥೇನ ಸ್ವಪ್ರತಿಜ್ಞಾಂ ಸ್ವೀಕೃತವಾನ್ | 18 ಅತಃವ ಯಸ್ಮಿನ್ ಅನ್ಯತಕಥನಮ್ ಈಶ್ವರಸ್ಯ ನ ಸಾಧ್ಯಂ ತಾದೃಶೇನಾಚೇನೇನ ವಿಷಯದ್ವಯೇನ ಸಮ್ಬುಖಸ್ಥರಕ್ಷಾಸ್ಥಲಸ್ಯ ಪ್ರಾಪ್ತಯೇ ಪಲಾಯಿತಾನಾಮ್ ಅಸ್ಮಾಕಂ ಸುದೃಢಾ ಸಾನ್ವನಾ ಜಾಯತೇ | 19 ಸಾ ಪ್ರತ್ಯಾಶಾಸ್ಮಾಕಂ ಮನೋನೌಕಾಯಾ ಅಚಲೋ ಲಭ್ಯೋ ಭೂತ್ವಾ ವಿಚ್ಛೇದಕವಸ್ತುಭ್ಯನ್ವರಂ ಪ್ರವಿಷ್ಯಾ | 20 ತತ್ರೈವಾಸ್ಮಾಕಮ್ ಅಗ್ರಸರೋ ಯೀಶುಃ ಪ್ರವಿಶ್ಯ ಮಲ್ವೀಷೇದಕಃ ಶ್ರೇಣ್ಯಾಂ ನಿತ್ಯಸ್ಥಾಯೀ ಯಾಜಕೋಽಭವತ್ | (aiṅ 9165)

7 ಶಾಲಮಸ್ಯ ರಾಜಾ ಸರ್ವೋಪರಿಸ್ಥೇಶ್ವರಸ್ಯ ಯಾಜಕಶ್ಚ ಸನ್ ಯೋ ನೃಪತೀನಾಂ ಮಾರಣಾತ್ ಪ್ರತ್ಯಾಗತಮ್ ಇಬ್ರಾಹೀಮಂ ಸಾಕ್ಷಾತ್ಕೃತ್ಯಾಶಿಷಂ ಗದಿತವಾನ್, 2 ಯಸ್ಮೈ ಚೇಬ್ರಾಹೀಮ್ ಸರ್ವದ್ರವ್ಯಾಣಾಂ ದಶಮಾಂಶಂ ದತ್ತವಾನ್ ಸ ಮಲ್ವೀಷೇದಕ ಸ್ವನಾಮ್ನೋಽರ್ಥೇನ ಪ್ರಥಮತೋ ಧರ್ಮರಾಜಃ ಪಶ್ಚಾತ್ ಶಾಲಮಸ್ಯ ರಾಜಾರ್ಥತಃ ಶಾನ್ತಿರಾಜೋ ಭವತಿ | 3 ಅಪರಂ ತಸ್ಯ ಪಿತಾ ಮಾತಾ ವಂಶಸ್ಯ ನಿರ್ಣಯ ಆಯುಷ ಆರಮ್ಭೋ ಜೀವನಸ್ಯ ಶೇಷಶ್ಚೈತೇಷಾಮ್ ಅಭಾವೋ ಭವತಿ, ಇತ್ಯಂ ಸ ಈಶ್ವರಪುತ್ರಸ್ಯ ಸದೃಶೀಕೃತಃ, ಸ ತ್ವನಂತಕಾಲಂ ಯಾವದ್ ಯಾಜಕಸ್ತಿಷ್ಯತಿ | 4 ಅತಃವಾಸ್ಮಾಕಂ ಪೂರ್ವಪುರುಷ ಇಬ್ರಾಹೀಮ್ ಯಸ್ಮೈ ಲುರಿತದ್ರವ್ಯಾಣಾಂ ದಶಮಾಂಶಂ ದತ್ತವಾನ್ ಸ ಕೀದೃಕ್ ಮಹಾನ್ ತದ್ ಆಲೋಚಯತ | 5 ಯಾಜಕತ್ವಪ್ರಾಪ್ತಾ ಲೇವೇಃ ಸನ್ಮಾನಾ ವ್ಯವಸ್ಥಾನುಸಾರೇಣ ಲೋಕೇಭ್ಯೋಽರ್ಥತ ಇಬ್ರಾಹೀಮೋ ಜಾತೇಭ್ಯಃ ಸ್ವೀಯಭ್ರಾತೃಭ್ಯೋ ದಶಮಾಂಶಗ್ರಹಣಸ್ಯಾದೇಶಂ ಲಭವನ್ನಃ | 6 ಕಿನ್ತ್ವಸ್ತೌ ಯದ್ಯಪಿ ತೇಷಾಂ ವಂಶಾತ್ ನೋತ್ಪನ್ನಸ್ತಥಾಐಬ್ರಾಹೀಮೋ ದಶಮಾಂಶಂ ಗೃಹೀತವಾನ್ ಪ್ರತಿಜ್ಞಾನಾಮ್ ಅಧಿಕಾರಿಣಮ್ ಅಶಿಷಂ ಗದಿತವಾಂಶ್ಚ | 7 ಅಪರಂ ಯಃ ಶ್ರೇಯಾನ್ ಸ ಕ್ಷುದ್ರತರಾಯಾಶಿಷಂ ದದಾತೀತ್ಯತ್ರ ಕೋಽಪಿ ಸನ್ನೇಹೋ ನಾಸ್ತಿ | 8 ಅಪರಮ್ ಇದಾನೀಂ ಯೇ ದಶಮಾಂಶಂ ಗೃಹ್ಯನ್ನಿ ತೇ ಮೃತ್ಯೋರಧೀನಾ ಮಾನವಾಃ ಕಿನ್ನು ತದಾನೀಂ ಯೋ ಗೃಹೀತವಾನ್ ಸ ಜೀವತೀತಿಪ್ರಮಾಣಪ್ರಾಪ್ತಃ | 9 ಅಪರಂ ದಶಮಾಂಶಗ್ರಾಹೀ ಲೇವಿರಪೀಬ್ರಾಹೀಮ್ವಾರಾ ದಶಮಾಂಶಂ ದತ್ತವಾನ್ ಏತದಪಿ ಕಥಯಿತುಂ ಶಕ್ಯತೇ | 10 ಯತೋ ಯದಾ ಮಲ್ವೀಷೇದಕ ತಸ್ಯ ಪಿತರಂ ಸಾಕ್ಷಾತ್ ಕೃತವಾನ್ ತದಾನೀಂ ಸ ಲೇವಿಃ ಪಿತರುರಸ್ಯಾಸೀತ್ | 11 ಅಪರಂ ಯಸ್ಯ ಸಮ್ಪನ್ನೇ ಲೋಕಾ ವ್ಯವಸ್ಥಾಂ ಲಭವನ್ನಸ್ತೇನ ಲೇವೀಯಯಾಜಕವರ್ಗೇಣ ಯದಿ ಸಿದ್ಧಿಃ ಸಮಭವಿಷ್ಯತ್ ತರ್ಹಿ ಹಾರೋಣಸ್ಯ ಶ್ರೇಣ್ಯಾ ಮಧ್ಯಾದ್ ಯಾಜಕಂ ನ ನಿರೂಪ್ಯೇಶ್ವರೇಣ ಮಲ್ವೀಷೇದಕಃ ಶ್ರೇಣ್ಯಾ ಮಧ್ಯಾದ್ ಅಪರಸ್ಯೈಕಸ್ಯ ಯಾಜಕಸ್ಯೋತ್ಪಾಪನಂ ಕುತ ಅವಶ್ಯಕಮ್ ಅಭವಿಷ್ಯತ್? 12 ಯತೋ ಯಾಜಕವರ್ಗಸ್ಯ ವಿನಿಮಯೇನ ಸುತರಾಂ ವ್ಯವಸ್ಥಾಯಾ ಅಪಿ ವಿನಿಮಯೋ ಜಾಯತೇ | 13 ಅಪರಞ್ಚ ತದ್ ವಾಕ್ಯಂ ಯಸ್ಯೋದ್ದೇಶ್ಯಂ ಸೋಽಪರೇಣ ವಂಶೇನ ಸಂಯುಕ್ತಾಽಸ್ತಿ ತಸ್ಯ ವಂಶಸ್ಯ ಚ ಕೋಽಪಿ ಕದಾಪಿ ವೇದ್ಯಾಃ ಕರ್ಮ್ ನ ಕೃತವಾನ್ | 14 ವಸ್ತುತಸ್ತು ಯಂ ವಂಶಮಧಿ ಮೂಸಾ ಯಾಜಕತ್ವಸ್ಮೈಕಾಂ ಕಥಾಮಪಿ ನ ಕಥಿತವಾನ್ ತಸ್ಮಿನ್ ಯಿಹೂದಾವಂಶೇಽಸ್ಮಾಕಂ ಪ್ರಭು ಜನ್ಮ ಗೃಹೀತವಾನ್ ಇತಿ ಸುಸ್ಪಷ್ಟಂ | 15 ತಸ್ಯ ಸ್ಪಷ್ಟತರಮ್

ಅಪರಂ ಪ್ರಮಾಣಮಿದಂ ಯತ್ ಮಲ್ಕೀಷೇದಕಃ ಸಾದೃಶ್ಯವತಾಪರೇಣ ತಾದೃಶೇನ ಯಾಜಕೇನೋದೇತವ್ಯಂ, 16 ಯಸ್ಯ ನಿರೂಪಣಂ ಶರೀರಸಮ್ಪನ್ನೀಯವಿಧಿಯುಕ್ತಯಾ ವ್ಯವಸ್ಥಾಯಾ ನ ಭವತಿ ಕಿನ್ತ್ವಕ್ಷಯಜೀವನಯುಕ್ತಯಾ ಶಕ್ತ್ಯಾ ಭವತಿ | 17 ಯತಃ ಈಶ್ವರ ಇದಂ ಸಾಕ್ಷ್ಯಂ ದತ್ತವಾನ್, ಯಥಾ, "ತ್ವಂ ಮಕ್ಕೀಷೇದಕಃ ಶ್ರೇಣ್ಯಾಂ ಯಾಜಕೋಽಸಿ ಸದಾತನಃ | " (aiṅ g165) 18 ಅನೇನಾಗ್ರವರ್ತಿನೋ ವಿಧೇ ದುರ್ಬಲತಾಯಾ ನಿಷ್ಫಲತಾಯಾಶ್ಚ ಹೇತೋರರ್ಥತೋ ವ್ಯವಸ್ಥಯಾ ಕಿಮಪಿ ಸಿದ್ಧಂ ನ ಜಾತಮಿತಿಹೇತೋಸ್ತಸ್ಯ ಲೋಪೋ ಭವತಿ | 19 ಯಯಾ ಚ ವಯಮ್ ಈಶ್ವರಸ್ಯ ನಿಕಟವರ್ತಿನೋ ಭವಾಮ ಏತಾದೃಶೀ ಶ್ರೇಷ್ಠಪ್ರತ್ಯಾಶಾ ಸಂಸ್ಥಾಪ್ತತೇ | 20 ಅಪರಂ ಯೇಶುಃ ಶಪಥಂ ವಿನಾ ನ ನಿಯುಕ್ತಸ್ಯಾದಪಿ ಸ ಶ್ರೇಷ್ಠನಿಯಮಸ್ಯ ಮಧ್ಯಸ್ಥೋ ಜಾತಃ | 21 ಯತಸ್ತೇ ಶಪಥಂ ವಿನಾ ಯಾಜಕಾ ಜಾತಾಃ ಕಿನ್ತ್ವಸೌ ಶಪಥೇನ ಜಾತಃ ಯತಃ ಸ ಇದಮುಕ್ತಃ, ಯಥಾ, 22 "ಪರಮೇಶ ಇದಂ ಶೇಷೇ ನ ಚ ತಸ್ಮಾನ್ನಿವರ್ತೃತೇ | ತ್ವಂ ಮಲ್ಕೀಷೇದಕಃ ಶ್ರೇಣ್ಯಾಂ ಯಾಜಕೋಽಸಿ ಸದಾತನಃ | " (aiṅ g165) 23 ತೇ ಚ ಬಹವೋ ಯಾಜಕಾ ಅಭವನ್ ಯತಸ್ತೇ ಮೃತ್ಯುನಾ ನಿತ್ಯಸ್ಥಾಯಿತ್ವಾತ್ ನಿವಾರಿತಾಃ, 24 ಕಿನ್ತ್ವಸಾವನಂತಕಾಲಂ ಯಾವತ್ ತಿಷ್ಠತಿ ತಸ್ಮಾತ್ ತಸ್ಯ ಯಾಜಕತ್ವಂ ನ ಪರಿವರ್ತನೀಯಂ | (aiṅ g165) 25 ತತೋ ಹೇತೋ ಯೇ ಮಾನವಾಸ್ತೇನೇಶ್ವರಸ್ಯ ಸನ್ನಿಧಿಂ ಗಚ್ಛನ್ತಿ ತಾನ್ ಸ ಶೇಷಂ ಯಾವತ್ ಪರಿತ್ರಾತುಂ ಶಕ್ನೋತಿ ಯತಸ್ತೇಷಾಂ ಕೃತೇ ಪ್ರಾರ್ಥನಾಂ ಕರ್ತೃಂ ಸ ಸತತಂ ಜೀವತಿ | 26 ಅಪರಮ್ ಅಸ್ಮಾಕಂ ತಾದೃಶಮಹಾಯಾಜಕಸ್ಯ ಪ್ರಯೋಜನಮಾಸೀದ್ ಯಃ ಪವಿತ್ರೋ ಽಹಿಂಸಕೋ ನಿಷ್ಕಲಜ್ಯಃ ಪಾಪಿಭ್ಯೋ ಭಿನ್ನಃ ಸ್ವರ್ಗಾದಪ್ಯುಚ್ಚೇಕೃತಶ್ಚ ಸ್ಯಾತ್ | 27 ಅಪರಂ ಮಹಾಯಾಜಕಾನಾಂ ಯಥಾ ತಥಾ ತಸ್ಯ ಪ್ರತಿಧಿನಂ ಪ್ರಥಮಂ ಸ್ವಪಾಪಾನಾಂ ಕೃತೇ ತತಃ ಪರಂ ಲೋಕಾನಾಂ ಪಾಪಾನಾಂ ಕೃತೇ ಬಲಿದಾನಸ್ಯ ಪ್ರಯೋಜನಂ ನಾಸ್ತಿ ಯತ ಆತ್ಮಬಲಿದಾನಂ ಕೃತ್ವಾ ತದ್ ಏಕಕೃತ್ವಸ್ತೇನ ಸಮ್ನಾಧಿತಂ | 28 ಯತೋ ವ್ಯವಸ್ಥಯಾ ಯೇ ಮಹಾಯಾಜಕಾ ನಿರೂಪ್ಯಂತೇ ತೇ ದೌರ್ಬಲ್ಯಯುಕ್ತಾ ಮಾನವಾಃ ಕಿನ್ತು ವ್ಯವಸ್ಥಾತಃ ಪರಂ ಶಪಥಯುಕ್ತೇನ ವಾಕ್ಯೇನ ಯೋ ಮಹಾಯಾಜಕೋ ನಿರೂಪಿತಃ ಸೋ ಽನಂತಕಾಲಾರ್ಥಂ ಸಿದ್ಧಃ ಪುತ್ರ ಏವ | (aiṅ g165)

8 ಕಥ್ಯಮಾನಾನಾಂ ವಾಕ್ಯಾನಾಂ ಸಾರೋಽಯಮ್ ಅಸ್ಮಾಕಮ್ ಏತಾದೃಶ ಏಕೋ ಮಹಾಯಾಜಕೋಽಸಿ ಯಃ ಸ್ವರ್ಗೇ ಮಹಾಮಹಿಮ್ನಃ ಸಿಂಹಾಸನಸ್ಯ ದಕ್ಷಿಣಪಾರ್ಶ್ವೋ ಸಮುಪವಿಷ್ಯವಾನ್ 2 ಯಚ್ಚ ದೂಷ್ಯಂ ನ ಮನುಜ್ಯೈಃ ಕಿನ್ತ್ವೇಶ್ವರೇಣ ಸ್ಥಾಪಿತಂ ತಸ್ಯ ಸತ್ಯದೂಷ್ಯಸ್ಯ ಪವಿತ್ರವಸ್ತುನಾಞ್ಚ ಸೇವಕಃ ಸ ಭವತಿ | 3 ಯತಃ ಏಕೈಕೋ ಮಹಾಯಾಜಕೋ ನೈವೇದ್ಯಾನಾಂ ಬಲಿನಾಞ್ಚ ದಾನೇ ನಿಯುಜ್ಯತೇ, ಅತೋ ಹೇತೋರೇತಸ್ಯಾಪಿ ಕಿಞ್ಚಿದ್ ಉತ್ಪರ್ಜನೀಯಂ ವಿದ್ಯತ ಇತ್ಯಾವಶ್ಯಕಂ | 4 ಕಿಞ್ಚ ಸ ಯದಿ ಪೃಥಿವ್ಯಾಮ್ ಅಸ್ಥಾಸ್ಯತ್ ತರ್ಹಿ ಯಾಜಕೋ ನಾಭವಿಷ್ಯತ್, ಯತೋ ಯೇ ವ್ಯವಸ್ಥಾನುಸಾರಾತ್ ನೈವೇದ್ಯಾನಿ ದದತ್ಯೇತಾದೃಶಾ ಯಾಜಕಾ ವಿದ್ಯಂತೇ | 5 ತೇ ತು ಸ್ವರ್ಗೀಯವಸ್ತುನಾಂ ದೃಷ್ಟಾಂತೇನ ಛಾಯಯಾ ಚ ಸೇವಾಮನುತಿಷ್ಯನ್ತಿ ಯತೋ ಮೂಸಸಿ ದೂಷ್ಯಂ ಸಾಧಯಿತುಮ್ ಉದ್ಯತೇ ಸತೀಶ್ವರಸ್ತದೇವ ತಮಾದಿಷ್ಟವಾನ್ ಫಲತಃ ಸ ತಮುಕ್ತವಾನ್, ಯಥಾ, "ಅವಧೇಹಿ ಗಿೌ ತ್ವಾಂ ಯದ್ವನ್ನಿದರ್ಶನಂ ದರ್ಶಿತಂ ತದ್ವತ್ ಸರ್ವಾಣಿ ತ್ವಯಾ ಕ್ರಿಯಂತಾಂ | " 6 ಕಿನ್ತ್ವಿದಾನೀಮ್ ಅಸೌ ತಸ್ಮಾತ್ ಶ್ರೇಷ್ಠಂ ಸೇವಕಪದಂ ಪ್ರಾಪ್ತವಾನ್ ಯತಃ ಸ ಶ್ರೇಷ್ಠಪ್ರತಿಜ್ಞಾಭಿಃ ಸ್ಥಾಪಿತಸ್ಯ ಶ್ರೇಷ್ಠನಿಯಮಸ್ಯ ಮಧ್ಯಸ್ಥೋಽಭವತ್ | 7 ಸ ಪ್ರಥಮೋ ನಿಯಮೋ ಯದಿ ನಿರ್ದೋಷೋಽಭವಿಷ್ಯತ ತರ್ಹಿ ದ್ವಿತೀಯಸ್ಯ ನಿಯಮಸ್ಯ ಕಿಮಪಿ ಪ್ರಯೋಜನಂ ನಾಭವಿಷ್ಯತ್ | 8 ಕಿನ್ತು ಸ ದೋಷಮಾರೋಪಯನ್ ತೇಭ್ಯಃ ಕಥಯತಿ, ಯಥಾ, "ಪರಮೇಶ್ವರ ಇದಂ ಭಾಷತೇ ಪಶ್ಯ ಯಸ್ಮಿನ್ ಸಮಯೇಽಹಮ್ ಇಸ್ರಾಯೇಲವಂಶೇನ ಯಿಹೂದಾವಂಶೇನ ಚ ಸಾರ್ಧಮ್ ಏಕಂ ನವೀನಂ ನಿಯಮಂ ಸ್ಥಿರೀಕರಿಷ್ಯಾಮ್ಯೇತಾದೃಶಃ ಸಮಯ ಆಯಾತಿ | 9 ಪರಮೇಶ್ವರೋಽಪರಮಪಿ ಕಥಯತಿ ತೇಷಾಂ ಪೂರ್ವಪುರುಷಾಣಾಂ ಮಿಸರದೇಶಾದ್ ಆನಯನಾರ್ಥಂ ಯಸ್ಮಿನ್ ದಿನೇಽಹಂ ತೇಷಾಂ ಕರಂ ಧೃತ್ವಾ ತೈಃ ಸಹ ನಿಯಮಂ ಸ್ಥಿರೀಕೃತವಾನ್ ತದ್ವಿನಸ್ಯ ನಿಯಮಾನುಸಾರೇಣ ನಹಿ ಯತಸ್ತೈ ಮಮ ನಿಯಮೇ ಲಜ್ಞಿತೇಽಹಂ ತಾನ್ ಪ್ರತಿ ಚಿಂತಾಂ ನಾಕರವಂ | 10 ಕಿನ್ತು ಪರಮೇಶ್ವರಃ ಕಥಯತಿ ತದ್ವಿನಾತ್ ಪರಮಹಂ ಇಸ್ರಾಯೇಲವಂಶೀಯೈಃ ಸಾರ್ಧಮ್ ಇಮಂ ನಿಯಮಂ ಸ್ಥಿರೀಕರಿಷ್ಯಾಮಿ, ತೇಷಾಂ ಚಿತ್ತೇ ಮಮ ವಿಧೀನ್ ಸ್ಥಾಪಯಿಷ್ಯಾಮಿ ತೇಷಾಂ ಹೃತ್ಪ್ರತೇ ಚ ತಾನ್ ಲೇಖಿಷ್ಯಾಮಿ, ಅಪರಮಹಂ ತೇಷಾಮ್ ಈಶ್ವರೋ ಭವಿಷ್ಯಾಮಿ ತೇ ಚ ಮಮ ಲೋಕಾ ಭವಿಷ್ಯನ್ತಿ | 11 ಅಪರಂ ತ್ವಂ ಪರಮೇಶ್ವರಂ ಜಾನೀಹೀತಿವಾಕ್ಯೇನ ತೇಷಾಮೇಕೈಕೋ ಜನಃ ಸ್ಯಂ ಸ್ಯಂ ಸಮೀಪವಾಸಿನಂ ಭ್ರಾತರಂ ಪುನ ನಫ ಶಿಕ್ಷಯಿಷ್ಯತಿ ಯತ ಆಕ್ಷುದ್ರಾತ್ ಮಹಾನ್ತಂ ಯಾವತ್ ಸರ್ವೇ ಮಾಂ ಜ್ಞಾಸ್ಯನ್ತಿ | 12 ಯತೋ ಹೇತೋರಹಂ ತೇಷಾಮ್ ಅಧರ್ಮಾನ್ ಕ್ಷಮಿಷ್ಯೇ ತೇಷಾಂ ಪಾಪಾನುಪರಾಧಾಂಶ್ಚ ಪುನಃ ಕದಾಪಿ ನ ಸ್ಮರಿಷ್ಯಾಮಿ | " 13 ಅನೇನ ತಂ ನಿಯಮಂ

ನೂತನಂ ಗದಿತ್ವಾ ಸ ಪ್ರಥಮಂ ನಿಯಮಂ ಪುರಾತನೀಕೃತವಾನ್; ಯಚ್ಚ ಪುರಾತನಂ ಜೀರ್ಣಾಂಘ್ರಜಾತಂ ತಸ್ಯ ಲೋಪೋ ನಿಕಟೋಽಭವತ್ |

9 ಸ ಪ್ರಥಮೋ ನಿಯಮ ಆರಾಧನಾಯಾ ವಿವಿಧರೀತಿಭಿರೈಹಿಕಪವಿತ್ರಸ್ಥಾನೇನ ಚ ವಿಶಿಷ್ಟ ಅಸೀತ್ | 2 ಯತೋ ದೂಷ್ಯಮೇಕಂ ನಿರಮೀಯತ ತಸ್ಯ ಪ್ರಥಮಕೋಷ್ಯಸ್ಯ ನಾಮ ಪವಿತ್ರಸ್ಥಾನಮಿತ್ಯಾಸೀತ್ ತತ್ರ ದೀಪವೃಕ್ಷೋ ಭೋಜನಾಸನಂ ದರ್ಶನೀಯಪೂಪಾನಾಂ ಶ್ರೇಣೀ ಚಾಸೀತ್ | 3 ತತ್ಪಶ್ಚಾದ್ ದ್ವಿತೀಯಾಯಾಸ್ತಿರಷ್ಟರಿಣ್ಣಾ ಅಭ್ಯನ್ತರೇ ಽತಿಪವಿತ್ರಸ್ಥಾನಮಿತಿನಾಮಕಂ ಕೋಷ್ಯಮಾಸೀತ್, 4 ತತ್ರ ಚ ಸುವರ್ಣಮಯೋ ಧೂಪಾಧಾರಃ ಪರಿತಃ ಸುವರ್ಣಮಣ್ಡಿತ್ತಾ ನಿಯಮಮಘ್ನುಷಾ ಚಾಸೀತ್ ತನ್ನದ್ಯೇ ಮಾನ್ಯಾಯಾಃ ಸುವರ್ಣಘಟೋ ಹಾರೋಣಸ್ಯ ಮಜ್ಜರಿತದಣ್ಣಸ್ತಕ್ತಿತ್ ನಿಯಮಪ್ರಸ್ತರೌ, 5 ತದುಪರಿ ಚ ಕರುಣಾಸನೇ ಛಾಯಾಕಾರಿಣೌ ತೇಜೋಮಯೌ ಕಿರೂಬಾವಾಸ್ತಾಮ್, ಏತೇಷಾಂ ವಿಶೇಷವೃತ್ತಾನ್ಯಕಥನಾಯ ನಾಯಂ ಸಮಯಃ | 6 ಏತೇಷ್ಟೀದ್ಯತ್ ನಿರ್ಮಿತೇಷು ಯಾಜಕಾ ಈಶ್ವರಸೇವಾಮ್ ಅನುತಿಷ್ಠನತೋ ದೂಷ್ಯಸ್ಯ ಪ್ರಥಮಕೋಷ್ಯಂ ನಿತ್ಯಂ ಪ್ರವಿಶನ್ತಿ | 7 ಕಿನ್ನು ದ್ವಿತೀಯಂ ಕೋಷ್ಯಂ ಪ್ರತಿವರ್ಷಮ್ ಏಕಕೃತ್ಯ ಏಕಾಕಿನಾ ಮಹಾಯಾಜಕೇನ ಪ್ರವಿಶ್ಯತೇ ಕಿನ್ತ್ವಾನಿಮಿತ್ತಂ ಲೋಕಾನಾಮ್ ಅಜ್ಞಾನಕೃತಪಾಪಾನಾಂ ನಿಮಿತ್ತಮ್ ಉತ್ಸರ್ಜನೀಯಂ ರುಧಿರಮ್ ಅನಾದಾಯ ತೇನ ನ ಪ್ರವಿಶ್ಯತೇ | 8 ಇತ್ಯನೇನ ಪವಿತ್ರ ಆತ್ಮಾ ಯತ್ ಜ್ಞಾಪಯತಿ ತದಿದಂ ತತ್ ಪ್ರಥಮಂ ದೂಷ್ಯಂ ಯಾವತ್ ತಿಷ್ಠತಿ ತಾವತ್ ಮಹಾಪವಿತ್ರಸ್ಥಾನಗಾಮೀ ಪನ್ನಾ ಅಪ್ರಕಾಶಿತಿಸ್ತಿಷ್ಠತಿ | 9 ತಚ್ಚ ದೂಷ್ಯಂ ವರ್ತಮಾನಸಮಯಸ್ಯ ದೃಷ್ಟಾನ್ಯಃ, ಯತೋ ಹೇತೋಃ ಸಾಮ್ಪ್ರತಂ ಸಂಶೋಧನಕಾಲಂ ಯಾವತ್ ಯನ್ನಿರೂಪಿತಂ ತದನುಸಾರಾತ್ ಸೇವಾಕಾರಿಣೋ ಮಾನಸಿಕಸಿದ್ಧಿಕರಣೇಽಸಮರ್ಥಾಭಿಃ 10 ಕೇವಲಂ ಖಾದ್ಯಪೇಯೇಷು ವಿವಿಧಮಜ್ಜನೇಷು ಚ ಶಾರೀರಿಕರೀತಿಭಿ ಯುಕ್ತಾನಿ ನೈವೇದ್ಯಾನಿ ಬಲಿದಾನಾನಿ ಚ ಭವನ್ತಿ | 11 ಅಪರಂ ಭಾವಿಮಜ್ಜಲಾನಾಂ ಮಹಾಯಾಜಕಃ ಖ್ರೀಷ್ಟ ಉಪಸ್ಥಾಯಾಹಸ್ತನಿರ್ಮಿತೇನಾರ್ಥತ ಏತತ್ಪ್ರಷ್ಟೇ ಬರ್ಹಿಭೂರ್ಗತೇನ ಶ್ರೇಷ್ಠೇನ ಸಿದ್ಧೇನ ಚ ದೂಷ್ಯೇಣ ಗತ್ವಾ 12 ಛಾಗಾನಾಂ ಗೋವತ್ಸಾನಾಂ ವಾ ರುಧಿರಮ್ ಅನಾದಾಯ ಸ್ತ್ರೀಯರುಧಿರಮ್ ಆದಾಯೈಕಕೃತ್ಯ ಏವ ಮಹಾಪವಿತ್ರಸ್ಥಾನಂ ಪ್ರವಿಶ್ಯಾನನ್ತಕಾಲಿಕಾಂ ಮುಕ್ತಿಂ ಪ್ರಾಪ್ತವಾನ್ | (aiṅṇios g166) 13 ವೃಷಭಾಗಾನಾಂ ರುಧಿರೇಣ ಗವೀಭಸ್ಯನಃ ಪ್ರಕ್ಷೇಪೇಣ ಚ ಯದ್ಭುಜಿಲೋಕಾಃ ಶಾರೀರಿಶುಚಿತ್ತಾಯ ಪೂಯನ್ತೇ, 14 ತರ್ಹಿ ಕಿಂ ಮನ್ಯದ್ಯೇ ಯಃ ಸದಾತನೇನಾತ್ಮನಾ ನಿಷ್ಕಲಜ್ಜಬಲಿಮಿವ ಸ್ವಮೇವೇಶ್ವರಾಯ ದತ್ತವಾನ್, ತಸ್ಯ ಖ್ರೀಷ್ಟಸ್ಯ ರುಧಿರೇಣ ಯುಷ್ಮಾಕಂ ಮನಾಂಸ್ಯಮರೇಶ್ವರಸ್ಯ ಸೇವಾಯೈ ಕಿಂ ಮೃತ್ಯುಜನಕೇಭ್ಯಃ ಕರ್ಮ್ಯಭ್ಯೋ ನ ಪವಿತ್ರೀಕಾರಿಷ್ಯನ್ತೇ? (aiṅṇios g166) 15 ಸ ನೂತನನಿಯಮಸ್ಯ ಮಧ್ಯಸ್ಥೋಽಭವತ್ ತಸ್ಯಾಭಿಪ್ರಾಯೋಽಯಂ ಯತ್ ಪ್ರಥಮನಿಯಮಲಜ್ಜನರೂಪಪಾಪೇಭ್ಯೋ ಮೃತ್ಯುನಾ ಮುಕ್ತೌ ಜಾತಾಯಾಮ್ ಆಹೂತಲೋಕಾ ಅನನ್ತಕಾಲೀಯಸಮ್ಮದಃ ಪ್ರತಿಜ್ಞಾಫಲಂ ಲಭೇರನ್ | (aiṅṇios g166) 16 ಯತ್ರ ನಿಯಮೋ ಭವತಿ ತತ್ರ ನಿಯಮಸಾಧಕಸ್ಯ ಬಲೇ ಮ್ಯುತ್ಯುನಾ ಭವಿತವ್ಯಂ | 17 ಯತೋ ಹತೇನ ಬಲಿನಾ ನಿಯಮಃ ಸ್ಥಿರೀಭವತಿ ಕಿನ್ನು ನಿಯಮಸಾಧಕೋ ಬಲಿ ಯಾರ್ವತ್ ಜೀವತಿ ತಾವತ್ ನಿಯಮೋ ನಿರರ್ಥಕಸಿಷ್ಠತಿ | 18 ತಸ್ಮಾತ್ ಸ ಪೂರ್ವನಿಯಮೋಽಪಿ ರುಧಿರಪಾತಂ ವಿನಾ ನ ಸಾಧಿತಃ | 19 ಫಲತಃ ಸರ್ವಲೋಕಾನ್ ಪ್ರತಿ ವ್ಯವಸ್ಥಾನುಸಾರೇಣ ಸರ್ವಾಃ ಆಜ್ಞಾಃ ಕಥಯಿತ್ವಾ ಮೂಸಾ ಜಲೇನ ಸಿನ್ನೂರವರ್ಣಲೋಮ್ನಾ ಏಷೋವತ್ಯುಣೇನ ಚ ಸಾರ್ಧಂ ಗೋವತ್ಸಾನಾಂ ಛಾಗಾನಾಂ ರುಧಿರಂ ಗೃಹೀತ್ವಾ ಗ್ರನ್ಥೇ ಸರ್ವಲೋಕೇಷು ಚ ಪ್ರಕ್ಷಿಪ್ಯ ಭೂಷೇ, 20 ಯುಷ್ಮಾನ್ ಅಧೀಶ್ವರೋ ಯಂ ನಿಯಮಂ ನಿರೂಪಿತವಾನ್ ತಸ್ಯ ರುಧಿರಮೇತತ್ | 21 ತದ್ವತ್ ಸ ದೂಷ್ಯೇಽಪಿ ಸೇವಾರ್ಥಕೇಷು ಸರ್ವಪಾತ್ರೇಷು ಚ ರುಧಿರಂ ಪ್ರಕ್ಷಿಪ್ತವಾನ್ | 22 ಅಪರಂ ವ್ಯವಸ್ಥಾನುಸಾರೇಣ ಪ್ರಾಯಶಃ ಸರ್ವಾಣಿ ರುಧಿರೇಣ ಪರಿಷ್ಠಿಯನ್ತೇ ರುಧಿರಪಾತಂ ವಿನಾ ಪಾಪಮೋಚನಂ ನ ಭವತಿ ಚ | 23 ಅಪರಂ ಯಾನಿ ಸ್ವರ್ಗೀಯವಸ್ತುನಾಂ ದೃಷ್ಟಾನ್ತಾಸ್ತೇಷಾಮ್ ಏತೈಃ ಪಾವನಮ್ ಅವಶ್ಯಕಮ್ ಅಸೀತ್ ಕಿನ್ನು ಸಾಕ್ಷಾತ್ ಸ್ವರ್ಗೀಯವಸ್ತುನಾಮ್ ಏತೇಭ್ಯಃ ಶ್ರೇಷ್ಠೇ ಬರ್ಹಿದಾನೈಃ ಪಾವನಮಾವಶ್ಯಕಂ | 24 ಯತಃ ಖ್ರೀಷ್ಟಃ ಸತ್ಯಪವಿತ್ರಸ್ಥಾನಸ್ಯ ದೃಷ್ಟಾನ್ತರೂಪಂ ಹಸ್ತಕೃತಂ ಪವಿತ್ರಸ್ಥಾನಂ ನ ಪ್ರವಿಷ್ಟವಾನ್ ಕಿನ್ತ್ವಾನಿಮಿತ್ತಮ್ ಇದಾನೀಮ್ ಈಶ್ವರಸ್ಯ ಸಾಕ್ಷಾತ್ ಉಪಸ್ಥಾತುಂ ಸ್ವರ್ಗಮೇವ ಪ್ರವಿಷ್ಟಃ | 25 ಯಥಾ ಚ ಮಹಾಯಾಜಕಃ ಪ್ರತಿವರ್ಷಂ ಪರಶೋಣಿತಮಾದಾಯ ಮಹಾಪವಿತ್ರಸ್ಥಾನಂ ಪ್ರವಿಶತಿ ತಥಾ ಖ್ರೀಷ್ಟೇನ ಪುನಃ ಪುನರಾತ್ಮೋತ್ಸರ್ಗೋ ನ ಕರ್ತವ್ಯಃ, 26 ಕರ್ತವ್ಯೇ ಸತಿ ಜಗತಃ ಸೃಷ್ಟಿಕಾಲಮಾರಭ್ಯ ಬಹುವಾರಂ ತಸ್ಯ ಮೃತ್ಯುಭೋಗ ಆವಶ್ಯಕೋಽಭವತ್; ಕಿನ್ತ್ವಿದಾನೀಂ ಸ ಆತ್ಮೋತ್ಸರ್ಗೇಣ ಪಾಪನಾಶಾರ್ಥಮ್ ಏಕಕೃತ್ವೋ ಜಗತಃ ಶೇಷಕಾಲೇ ಪ್ರಚಕಾಶೇ | (aiṅṇ g165) 27 ಅಪರಂ ಯಥಾ ಮಾನುಷಸ್ಮೈಕಕೃತ್ವೋ ಮರಣಂ ತತ್ ಪಶ್ಚಾದ್ ವಿಚಾರೋ ನಿರೂಪಿತೋಽಸಿ, 28

ತದ್ವತ್ ಖ್ರೀಷ್ಣೋಽಪಿ ಬಹೂನಾಂ ಪಾಪವಹನಾರ್ಥಂ ಬಲಿರೂಪೇಣೈಕಕೃತ್ವ ಉತ್ಸೃಜೇ, ಅಪರಂ ದ್ವಿತೀಯವಾರಂ ಪಾಪಾದ್ ಭಿನ್ನಃ ಸನ್ ಯೇ ತಂ ಪ್ರತೀಕ್ಷನ್ತೇ ತೇಷಾಂ ಪರಿತ್ರಾಣಾರ್ಥಂ ದರ್ಶನಂ ದಾಸ್ಯತಿ |

10 ವ್ಯವಸ್ಥಾ ಭವಿಷ್ಯನ್ನೃಜ್ಞಲಾನಾಂ ಛಾಯಾಸ್ವರೂಪಾ ನ ಚ ವಸ್ತೂನಾಂ ಮೂರ್ತಿಸ್ವರೂಪಾ ತತೋ ಹೇತೋ ನಿರ್ಢ್ಯಂ ದೀಯಮಾನೈರೇಕವಿದ್ಯೈ ವಾರ್ಷಿಕಬಲಿಭಿಃ ಶರಣಾಗತಲೋಕಾನ್ ಸಿದ್ಧಾನ್ ಕರ್ತುಂ ಕದಾಪಿ ನ ಶಕ್ನೋತಿ | 2 ಯದೃಶಕ್ಯತ್ ತರ್ಹಿ ತೇಷಾಂ ಬಲೀನಾಂ ದಾನಂ ಕಿಂ ನ ನೃವರ್ತಿಷ್ಯತ್ | ಯತಃ ಸೇವಾಕಾರಿಷ್ವೇಕಕೃತ್ವಃ ಪವಿತ್ರೀಭೂತೇಷು ತೇಷಾಂ ಕೋಽಪಿ ಪಾಪಬೋಧಃ ಪುನರ್ನಾಭವಿಷ್ಯತ್ | 3 ಕಿನ್ನು ತೈ ಬರ್ಲಿದಾನೈಃ ಪ್ರತಿವತ್ಸರಂ ಪಾಪಾನಾಂ ಸ್ಮಾರಣಂ ಜಾಯತೇ | 4 ಯತೋ ವ್ಯಾಪಾಣಂ ಛಾಯಾನಾಂ ವಾ ರುಧಿರೇಣ ಪಾಪಮೋಚನಂ ನ ಸಮ್ಭವತಿ | 5 ಏತತ್ಕಾರಣಾತ್ ಖ್ರೀಷ್ಣೇನ ಜಗತ್ ಪ್ರವಿಶ್ಯೇದಮ್ ಉಚ್ಯತೇ, ಯಥಾ, "ನೇಷ್ಣಾ ಬಲಿಂ ನ ನೈವೇದ್ಯಂ ದೇಹೋ ಮೇ ನಿರ್ಮೀತಸ್ವಯಾ | 6 ನ ಚ ತ್ವಂ ಬಲಿಭಿ ಹರ್ವ್ಯೈಃ ಪಾಪಘ್ನೈಃ ವಾ ಪ್ರತುಷ್ಯಸಿ | 7 ಅವಾದಿಷಂ ತದೈವಾಹಂ ಪಶ್ಯ ಕುರ್ವೇ ಸಮಾಗಮಂ | 8 ಇತ್ಯಸ್ಮಿನ್ ಪ್ರಥಮತೋ ಯೇಷಾಂ ದಾನಂ ವ್ಯವಸ್ಥಾನುಸಾರಾದ್ ಭವತಿ ತಾನ್ಯಧಿ ತೇನೇದಮುಕ್ತಂ ಯಥಾ, ಬಲಿನೈವೇದ್ಯಹವ್ಯಾನಿ ಪಾಪಘ್ನಿಷ್ಠೋಪಚಾರಕಂ, ನೇಮಾನಿ ವಾಙ್ಘಾನಿ ತ್ವಂ ಹಿ ನ ಚೈತೇಷು ಪ್ರತುಷ್ಯಸೀತಿ | 9 ತತಃ ಪರಂ ತೇನೋಕ್ತಂ ಯಥಾ, "ಪಶ್ಯ ಮನೋಽಭಿಲಾಷಂ ತೇ ಕರ್ತುಂ ಕುರ್ವೇ ಸಮಾಗಮಂ;" ದ್ವಿತೀಯಮ್ ಏತದ್ ವಾಕ್ಯಂ ಸ್ಥಿರೀಕರ್ತುಂ ಸ ಪ್ರಥಮಂ ಉಮ್ಭತಿ | 10 ತೇನ ಮನೋಽಭಿಲಾಷೇಣ ಚ ವಯಂ ಯೀಶುಖ್ರೀಷ್ಣಸೈಕಕೃತ್ವಃ ಸ್ವಶರೀರೋತ್ಸರ್ಗಾತ್ ಪವಿತ್ರೀಕೃತಾ ಅಭವಾಮ | 11 ಅಪರಮ್ ಏಕೈಕೋ ಯಾಜಕಃ ಪ್ರತಿದಿನಮ್ ಉಪಾಸನಾಂ ಕುರ್ವನ್ ಯೈಶ್ಚ ಪಾಪಾನಿ ನಾಶಯಿತುಂ ಕದಾಪಿ ನ ಶಕ್ಯಂತೇ ತಾದೃಶಾನ್ ಏಕರೂಪಾನ್ ಬಲೀನ್ ಪುನಃ ಪುನರುತ್ಪೂಜನ್ ತಿಷ್ಯತಿ | 12 ಕಿನ್ವಸ್ತೌ ಪಾಪನಾಶಕಮ್ ಏಕಂ ಬಲಿಂ ದತ್ತಾನನ್ತಕಾಲಾರ್ಥಮ್ ಈಶ್ವರಸ್ಯ ದಕ್ಷಿಣ ಉಪವಿಶ್ಯ 13 ಯಾವತ್ ತಸ್ಯ ಶತ್ವವಸ್ತಸ್ಯ ಪಾದಪೀಠಂ ನ ಭವನ್ತಿ ತಾವತ್ ಪ್ರತೀಕ್ಷಮಾಣಸ್ತಿಷ್ಯತಿ | 14 ಯತ ಏಕೇನ ಬಲಿದಾನೇನ ಸೋಽನನ್ತಕಾಲಾರ್ಥಂ ಪೂಯಮಾನಾನ್ ಲೋಕಾನ್ ಸಾಧಿತವಾನ್ | 15 ಏತಸ್ಮಿನ್ ಪವಿತ್ರ ಆತ್ಮಾಪ್ಯಸ್ಯಾಕಂ ಪಕ್ಷೇ ಪ್ರಮಾಣಯತಿ 16 "ಯತೋ ಹೇತೋಽಸ್ತದ್ವಿನಾತ್ ಪರಮ್ ಅಹಂ ತೈಃ ಸಾರ್ಧಮ್ ಇಮಂ ನಿಯಮಂ ಸ್ಥಿರೀಕರಿಷ್ಯಾಮೀತಿ ಪ್ರಥಮತ ಉಕ್ತಾ ಪರಮೇಶ್ವರೇಣೇದಂ ಕಥಿತಂ, ತೇಷಾಂ ಚಿತ್ತೇ ಮಮ ವಿಧಿನ್ ಸ್ಥಾಪಯಿಷ್ಯಾಮಿ ತೇಷಾಂ ಮನಃಸು ಚ ತಾನ್ ಲೇಖಿಷ್ಯಾಮಿ ಚ, 17 ಅಪರಂ ತೇಷಾಂ ಪಾಪಾನ್ಯಪರಾಧಾಂಶ್ಚ ಪುನಃ ಕದಾಪಿ ನ ಸ್ಮಾರಿಷ್ಯಾಮಿ | " 18 ಕಿನ್ನು ಯತ್ರ ಪಾಪಮೋಚನಂ ಭವತಿ ತತ್ರ ಪಾಪಾರ್ಥಕಬಲಿದಾನಂ ಪುನರ್ನ ಭವತಿ | 19 ಅತೋ ಹೇ ಭ್ರಾತರಃ, ಯೀಶೋ ರುಧಿರೇಣ ಪವಿತ್ರಸ್ಥಾನಪ್ರವೇಶಾಯಾಸ್ಯಾಕಮ್ ಉತ್ಸಾಹೋ ಭವತಿ, 20 ಯತಃ ಸೋಽಸ್ಯದರ್ಥಂ ತಿರಸ್ಕರಿಷ್ಯಾರ್ಥಃ ಸ್ವಶರೀರೇಣ ನವೀನಂ ಜೀವನಯುಕ್ತಙ್ಗೈಕಂ ಪನ್ನಾನಂ ನಿರ್ಮೀತವಾನ್, 21 ಅಪರಂ ಇಶ್ವರೇಶ್ವರೀಯಪರಿವಾರಸ್ಯಾದ್ಯಕ್ಷ ಏಕೋ ಮಹಾಯಾಜಕೋಽಸ್ಯಾಕಮಸ್ತಿ | 22 ಅತೋ ಹೇತೋರಸ್ಮಾಭಿಃ ಸರಲಾನ್ಯಕರಣೈ ದ್ಯುಢವಿಶ್ವಾಸೈಃ ಪಾಪಬೋಧಾತ್ ಪ್ರಕ್ಷಾಲಿತಮನೋಭಿ ನಿರ್ಮ್ಯಲಜಲೇ ಸ್ನಾತಶರೀರೈಶ್ಚೇಶ್ವರಮ್ ಉಪಾಗತ್ಯ ಪ್ರತ್ಯಾಶಾಯಾಃ ಪ್ರತಿಜ್ಞಾ ನಿಶ್ಚಲಾ ಧಾರಯತವ್ಯಾ | 23 ಯತೋ ಯಸ್ತಾಮ್ ಅಜ್ಞೇಕೃತವಾನ್ ಸ ವಿಶ್ವಸನೀಯಃ | 24 ಅಪರಂ ಪ್ರೇಮ್ನಿ ಸತ್ಮಿಯಾಸು ಚೈಕೈಕಸ್ಯೋತ್ಸಾಹವ್ಯದ್ಯರ್ಥಮ್ ಅಸ್ಮಾಭಿಃ ಪರಸ್ಪರಂ ಮನ್ಯಯಿತವ್ಯಂ | 25 ಅಪರಂ ಕತಿಪಯಲೋಕಾ ಯಥಾ ಕುರ್ವನ್ತಿ ತಥಾಸ್ಮಾಭಿಃ ಸಭಾಕರಣಂ ನ ಪರಿತ್ಯಕ್ತವ್ಯಂ ಪರಸ್ಪರಮ್ ಉಪದೇಷ್ಯವ್ಯಂ ಯತಸ್ತತ್ ಮಹಾದಿನಮ್ ಉತ್ತರೋತ್ತರಂ ನಿಕಟವರ್ತಿ ಭವತೀತಿ ಯುಷ್ಯಾಭಿ ದ್ಯುಶ್ಯತೇ | 26 ಸತ್ಯಮತಸ್ಯ ಜ್ಞಾನಪ್ರಾಪ್ತೇಃ ಪರಂ ಯದಿ ವಯಂ ಸ್ವಂಚ್ಛಯಾ ಪಾಪಾಚಾರಂ ಕುರ್ಮ್ಯಸ್ಯಹಿ ಪಾಪಾನಾಂ ಕೃತೇ ಽನ್ಯತ್ ಕಿಮಪಿ ಬಲಿದಾನಂ ನಾವಶಿಷ್ಯತೇ 27 ಕಿನ್ನು ವಿಚಾರಸ್ಯ ಭಯಾನಕಾ ಪ್ರತಿಕ್ಷಾ ರಿಪುನಾಶಕಾನಲಸ್ಯ ತಾಪಶ್ವಾವಶಿಷ್ಯತೇ | 28 ಯಃ ಕಶ್ಚಿತ್ ಮೂಸಸೋ ವ್ಯವಸ್ಥಾಮ್ ಅವಮನ್ಯತೇ ಸ ದಯಾಂ ವಿನಾ ದ್ವಯೋಸ್ತಿಸ್ಯಣಾಂ ವಾ ಸಾಕ್ಷಿಣಾಂ ಪ್ರಮಾಣೇನ ಹನ್ಯತೇ, 29 ತಸ್ಮಾತ್ ಕಿಂ ಬುದ್ಧ್ಯದ್ವೇ ಯೋ ಜನ ಈಶ್ವರಸ್ಯ ಪುತ್ರಮ್ ಅವಜಾನಾತಿ ಯೇನ ಚ ಪವಿತ್ರೀಕೃತೋ ಽಭವತ್ ತತ್ ನಿಯಮಸ್ಯ ರುಧಿರಮ್ ಅವಪಿತ್ರಂ ಜಾನಾತಿ, ಅನುಗ್ರಹಕರಮ್ ಆತ್ಮಾನಮ್ ಅವಮನ್ಯತೇ ಚ, ಸ ಕಿಯನ್ಮಹಾಘೋರತರದಣ್ಣಸ್ಯ ಯೋಗ್ಯೋ ಭವಿಷ್ಯತಿ? 30 ಯತಃ ಪರಮೇಶ್ವರಃ ಕಥಯತಿ, "ದಾನಂ ಫಲಸ್ಯ ಮತ್ಕರ್ಮ ಸೂಚಿತಂ ಪ್ರದದಾಮ್ಯಹಂ | " ಪುನರಪಿ, "ತದಾ ವಿಚಾರಯಿಷ್ಯಂತೇ ಪರೇಶೇನ ನಿಜಾಃ ಪ್ರಜಾಃ | " ಇದಂ ಯಃ ಕಥಿತವಾನ್ ತಂ ವಯಂ ಜಾನೀಮಃ | 31 ಅಮರೇಶ್ವರಸ್ಯ ಕರಯೋಃ ಪತನಂ ಮಹಾಭಯಾನಕಂ | 32

ಹೇ ಭ್ರಾತರಃ, ಪೂರ್ವದಿನಾನಿ ಸ್ಮರತ ಯತಸ್ತದಾನೀಂ ಯೂಯಂ ದೀಪ್ತಿಂ ಪ್ರಾಪ್ಯ ಬಹುದುರ್ಗತಿರೂಪಂ ಸಂಗ್ರಾಮಂ ಸಹಮಾನಾ ಏಕತೋ ನಿನ್ದಾಕ್ಷೇಶೈಃ ಕೌತುಕೀಕೃತಾ ಅಭವತ, 33 ಅನ್ಯತಶ್ಚ ತದ್ಭೋಗಿನಾಂ ಸಮಾಂತಿನೋಽಭವತ | 34 ಯೂಯಂ ಮಮ ಬನ್ಧನಸ್ಯ ದುಃಖೇನ ದುಃಖಿನೋಽಭವತ, ಯುಷ್ಮಾಕಮ್ ಉತ್ತಮಾ ನಿತ್ಯಾ ಚ ಸಮ್ಪತ್ತಿಃ ಸ್ವರ್ಗೇ ವಿದ್ಯತ ಇತಿ ಜ್ಞಾತ್ವಾ ಸಾನಂದಂ ಸರ್ವಸ್ಯಸ್ಯಾಪಹರಣಮ್ ಅಸಹದ್ವಜ್ಞ | 35 ಅತಃಏವ ಮಹಾಪುರಸ್ಕಾರಯುಕ್ತಂ ಯುಷ್ಮಾಕಮ್ ಉತ್ಸಾಹಂ ನ ಪರಿತ್ಯಜತ | 36 ಯತೋ ಯೂಯಂ ಯೇನೇಶ್ವರಸ್ಯೇಚ್ಛಾಂ ಪಾಲಯಿತ್ವಾ ಪ್ರತಿಜ್ಞಾಯಾಃ ಫಲಂ ಲಭದ್ವಂ ತದರ್ಥಂ ಯುಷ್ಮಾಭಿ ರ್ಧೈರ್ಯಾರ್ಯವಲಮ್ನನಂ ಕರ್ತವ್ಯಂ | 37 ಯೇನಾಗನ್ವವ್ಯಂ ಸ ಸ್ವಲ್ಪಕಾಲಾತ್ ಪರಮ್ ಆಗಮಿಷ್ಯತಿ ನ ಚ ವಿಲಮ್ಪಿಷ್ಯತೇ | 38 "ಪುಣ್ಯವಾನ್ ಜನೋ ವಿಶ್ವಾಸೇನ ಜೀವಿಷ್ಯತಿ ಕಿನ್ತು ಯದಿ ನಿವರ್ತತೇ ತರ್ಹಿ ಮಮ ಮನಸ್ಸಿನಿನ್ ತೋಷಂ ಯಾಸ್ಯತಿ | " 39 ಕಿನ್ತು ವಯಂ ವಿನಾಶಜನಿಕಾಂ ಧರ್ಮ್ಯಾತ್ ನಿವೃತ್ತಿಂ ನ ಕುರ್ವಾಣಾ ಆತ್ಮನಃ ಪರಿತ್ರಾಣಾಯ ವಿಶ್ವಾಸಂ ಕುರ್ವಾಮಹೇ |

11 ವಿಶ್ವಾಸ ಅಶಂಸಿತಾನಾಂ ನಿಶ್ಚಯಃ, ಅದೃಶ್ಯಾನಾಂ ವಿಷಯಾಣಾಂ ದರ್ಶನಂ ಭವತಿ | 2 ತೇನ ವಿಶ್ವಾಸೇನ ಪ್ರಾಇಚ್ಛೋ ಲೋಕಾಃ ಪ್ರಾಮಾಣ್ಯಂ ಪ್ರಾಪ್ತವನ್ತಃ | 3 ಅಪರಮ್ ಈಶ್ವರಸ್ಯ ವಾಕ್ಯೇನ ಜಗನ್ವಸ್ಯಜ್ಞನ್, ದೃಷ್ಟವಸ್ತೂನಿ ಚ ಪ್ರತ್ಯಕ್ಷವಸ್ತುಭ್ಯೋ ನೋದಪದ್ಯಂತೈತದ್ ವಯಂ ವಿಶ್ವಾಸೇನ ಬುಧ್ಯಾಮಹೇ | (aiṅ g165) 4 ವಿಶ್ವಾಸೇನ ಹಾದಿಲ್ ಈಶ್ವರಮುದ್ಧಿಶ್ಯ ಕಾವಿಲಃ ಶ್ರೇಷ್ಠಂ ಬಲಿದಾನಂ ಕೃತವಾನ್ ತಸ್ಮಾಚ್ಛೇಶ್ವರೇಣ ತಸ್ಯ ದಾನಾನ್ಯಧಿ ಪ್ರಮಾಣೇ ದತ್ತೇ ಸ ಧಾರ್ಮಿಕ ಇತ್ಯಸ್ಯ ಪ್ರಮಾಣಂ ಲಭ್ಯವಾನ್ ತೇನ ವಿಶ್ವಾಸೇನ ಚ ಸ ಮೃತಃ ಸನ್ ಅದ್ಯಾಪಿ ಭಾಷತೇ | 5 ವಿಶ್ವಾಸೇನ ಹನೋಕ್ ಯಥಾ ಮೃತ್ಯುಂ ನ ಪಶ್ಯತೇ ತಥಾ ಲೋಕಾನ್ತರಂ ನೀತಃ, ತಸ್ಮೋದ್ದೇಶಶ್ಚ ಕೇನಾಪಿ ನ ಪ್ರಾಪಿ ಯತ ಈಶ್ವರಸ್ತಂ ಲೋಕಾನ್ತರಂ ನೀತವಾನ್, ತತ್ಪ್ರಮಾಣಮಿದಂ ತಸ್ಯ ಲೋಕಾನ್ತರೀಕರಣಾತ್ ಪೂರ್ವಂ ಸ ಈಶ್ವರಾಯ ರೋಚಿತವಾನ್ ಇತಿ ಪ್ರಮಾಣಂ ಪ್ರಾಪ್ತವಾನ್ | 6 ಕಿನ್ತು ವಿಶ್ವಾಸಂ ವಿನಾ ಕೋಽನೀಶ್ವರಾಯ ರೋಚಿತುಂ ನ ಶಕ್ನೋತಿ ಯತ ಈಶ್ವರೋಽಸ್ಮಿ ಸ್ವಾನ್ವೇಷಿಲೋಕೇಭ್ಯಃ ಪುರಸ್ಕಾರಂ ದದಾತಿ ಚೇತಿಕಥಾಯಾಮ್ ಈಶ್ವರಶರಣಾಗತ್ಯೈ ವಿಶ್ವಸಿತವ್ಯಂ | 7 ಅಪರಂ ತದಾನೀಂ ಯಾನ್ಯದೃಶ್ಯಾನ್ಯಾಸನ್ ತಾನೀಶ್ವರೇಣಾದಿಷ್ಟಃ ಸನ್ ನೋಹೋ ವಿಶ್ವಾಸೇನ ಭೀತ್ಯಾ ಸ್ವಪರಿಜನಾನಾಂ ರಕ್ಷಾರ್ಥಂ ಪೋತಂ ನಿರ್ಮಿತವಾನ್ ತೇನ ಚ ಜಗಜ್ಜನಾನಾಂ ದೋಷಾನ್ ದರ್ಶಿತವಾನ್ ವಿಶ್ವಾಸಾತ್ ಲಭ್ಯಸ್ಯ ಪುಣ್ಯಸ್ಯಾಧಿಕಾರೀ ಬಭೂವ ಚ | 8 ವಿಶ್ವಾಸೇನೇಬ್ರಾಹೀಮ್ ಅಹೂತಃ ಸನ್ ಆಜ್ಞಾಂ ಗೃಹೀತ್ವಾ ಯಸ್ಯ ಸ್ಥಾನಸ್ಯಾಧಿಕಾರಸೇನ ಪ್ರಾಪ್ತವ್ಯಸ್ಯ ಸ್ಥಾನಂ ಪ್ರಸಿತವಾನ್ ಕಿನ್ತು ಪ್ರಸ್ಥಾನಸಮಯೇ ಕ್ವ ಯಾಮೀತಿ ನಾಜನಾತ್ | 9 ವಿಶ್ವಾಸೇನ ಸ ಪ್ರತಿಜ್ಞಾತೇ ದೇಶೇ ಪರದೇಶವತ್ ಪ್ರವಸನ್ ತಸ್ಯಾಃ ಪ್ರತಿಜ್ಞಾಯಾಃ ಸಮಾನಾಂತಿಭ್ಯಾಮ್ ಇಸ್ಮಾಕಾ ಯಾಕೂಬಾ ಚ ಸಹ ದೂಷ್ಯವಾಸ್ಯಭವತ್ | 10 ಯಸ್ಮಾತ್ ಸ ಈಶ್ವರೇಣ ನಿರ್ಮಿತಂ ಸ್ಥಾಪಿತಂ ಭಿತ್ತಿಮೂಲಯುಕ್ತಂ ನಗರಂ ಪ್ರತ್ಯೇಕ್ಷತ | 11 ಅಪರಂ ವಿಶ್ವಾಸೇನ ಸಾರಾ ವಯೋತಿಕ್ರಾನ್ಯಾ ಸನ್ವಪಿ ಗರ್ಭಧಾರಣಾಯ ಶಕ್ತಿಂ ಪ್ರಾಪ್ಯ ಪುತ್ರವತ್ಯಭವತ್, ಯತಃ ಸಾ ಪ್ರತಿಜ್ಞಾಕಾರಿಣಂ ವಿಶ್ವಾಸ್ಯಮ್ ಅಮನ್ಯತ | 12 ತತೋ ಹೇತೋ ಮೃತಕಲ್ಪಾದ್ ಏಕಸ್ಮಾತ್ ಜನಾದ್ ಆಕಾಶೀಯನಕ್ಷತ್ರಾಣೀವ ಗಣನಾತೀತಾಃ ಸಮುದ್ರತೀರಸ್ಥಿಕತಾ ಇವ ಚಾಸಂಖ್ಯಾ ಲೋಕಾ ಉತ್ಪೇದಿರೇ | 13 ಏತೇ ಸರ್ವೇ ಪ್ರತಿಜ್ಞಾಯಾಃ ಫಲಾನ್ಯಪ್ರಾಪ್ಯ ಕೇವಲಂ ದೂರಾತ್ ತಾನಿ ನಿರೀಕ್ಷ್ಯ ವನ್ದಿತ್ವಾ ಚ, ಪೃಥಿವ್ಯಾಂ ವಯಂ ವಿದೇಶಿನಃ ಪ್ರವಾಸಿನಶ್ಚಾಸ್ಮಹ ಇತಿ ಸ್ವೀಕೃತ್ಯ ವಿಶ್ವಾಸೇನ ಪ್ರಾಣಾನ್ ತತ್ಯಜುಃ | 14 ಯೇ ತು ಜನಾ ಇತ್ಯಂ ಕಥಯನ್ತಿ ತೈಃ ಪೈತ್ಯಕದೇಶೋಽಸ್ಮಾಭಿರನ್ನಿಷ್ಠತ ಇತಿ ಪ್ರಕಾಶ್ಯತೇ | 15 ತೇ ಯಸ್ಮಾದ್ ದೇಶಾತ್ ನಿರ್ಗತಾಸ್ತಂ ಯದ್ಯಸ್ಮರಿಷ್ಯನ್ ತರ್ಹಿ ಪರಾವರ್ತನಾಯ ಸಮಯಮ್ ಅಲಪ್ಸ್ಯಂತ | 16 ಕಿನ್ತು ತೇ ಸರ್ವೋತ್ಕೃಷ್ಟಮ್ ಅರ್ಥತಃ ಸ್ವರ್ಗೀಯಂ ದೇಶಮ್ ಆಕಾಜ್ಞನ್ತಿ ತಸ್ಮಾದ್ ಈಶ್ವರಸ್ಥಾನಧಿ ನ ಲಜ್ಜಮಾನಸೇಷಾಮ್ ಈಶ್ವರ ಇತಿ ನಾಮ ಗೃಹೀತವಾನ್ ಯತಃ ಸ ತೇಷಾಂ ಕೃತೇ ನಗರಮೇಕಂ ಸಂಸ್ಥಾಪಿತವಾನ್ | 17 ಅಪರಮ್ ಇಬ್ರಾಹೀಮಃ ಪರೀಕ್ಷಾಯಾಂ ಜಾತಾಯಾಂ ಸ ವಿಶ್ವಾಸೇನೇಸ್ಮಾಕಮ್ ಉತ್ಸರ್ಜ, 18 ವಸ್ತುತ ಇಸ್ಮಾಕಿ ತವ ವಂಶೋ ವಿಶ್ವಾಸ್ಯತ ಇತಿ ವಾಗ್ ಯಮಧಿ ಕಥಿತಾ ತಮ್ ಅದ್ವಿತೀಯಂ ಪುತ್ರಂ ಪ್ರತಿಜ್ಞಾಪ್ರಾಪ್ತಃ ಸ ಉತ್ಸರ್ಜ | 19 ಯತ ಈಶ್ವರೋ ಮೃತಾನಮೃತ್ಯಾಪಯಿತುಂ ಶಕ್ನೋತೀತಿ ಸ ಮೇನೇ ತಸ್ಮಾತ್ ಸ ಉಪಮಾರೂಪಂ ತಂ ಲೇಭೇ | 20 ಅಪರಮ್ ಇಸ್ಮಾತ್ ವಿಶ್ವಾಸೇನ ಯಾಕೂಬ್ ಏಷಾವೇ ಚ ಭಾವಿವಿಷಯಾನಧ್ಯಾಶಿಷಂ ದದೌ | 21 ಅಪರಂ ಯಾಕೂಬ್ ಮರಣಕಾಲೇ ವಿಶ್ವಾಸೇನ ಯೂಷಫಃ ಪುತ್ರಯೋರೇಕೈಕಸ್ಯೈ ಜನಾಯಾಶಿಷಂ ದದೌ ಯಷ್ಟ್ಯಾ ಅಗ್ರಭಾಗೇ ಸಮಾಲಮ್ಯ ಪ್ರಣನಾಮ ಚ | 22 ಅಪರಂ ಯೂಷಫ್ ಚರಮಕಾಲೇ ವಿಶ್ವಾಸೇನೇಸ್ಮಾಯೇಲ್ವಂಶೀಯಾನಾಂ ಮಿಸರದೇಶಾದ್ ಬಹಿರ್ಗಮನಸ್ಯ ವಾಚಂ ಜಗಾದ ನಿಜಾಸ್ಥೀನಿ ಚಾಧಿ ಸಮಾದಿದೇಶ | 23 ನವಜಾತೋ ಮೂಸಾಶ್ಚ ವಿಶ್ವಾಸಾತ್ ತ್ರಾನ್ ಮಾಸಾನ್ ಸ್ವಪಿತೃಭ್ಯಾಮ್ ಅಗೋಷ್ಯತ ಯತಸೌ ಸ್ವಶಿಶುಂ ಪರಮಸುಂದರಂ ದೃಷ್ಟವನ್ತೌ ರಾಜಾಜ್ಞಾ ಇ ನ ಶಬ್ದಿತವನ್ತ | 24

ಅಪರಂ ವಯಃಪ್ರಾಪ್ತೋ ಮೂಸಾ ವಿಶ್ವಾಸಾತ್ ಫಿರೌಣೋ ದೌಹಿತೃ ಇತಿ ನಾಮ ನಾಜ್ಞೇಚಕಾರ | 25 ಯತಃ ಸ ಕ್ಷಣಿಕಾತ್ ಪಾಪಜಸುಖಭೋಗಾದ್ ಈಶ್ವರಸ್ಯ ಪ್ರಜಾಭಿಃ ಸಾರ್ಧಂ ದುಃಖಭೋಗಂ ವವೇ | 26 ತಥಾ ಮಿಸರದೇಶೀಯನಿಧಿಭ್ಯಃ ಖೀಷ್ಣನಿಮಿತ್ತಾಂ ನಿನ್ದಾಂ ಮಹತೀಂ ಸಮ್ಪತ್ತಿಂ ಮೇನೇ ಯತೋ ಹೇತೋಃ ಸ ಪುರಸ್ಕಾರದಾನಮ್ ಅಪ್ಯಕ್ಷತ | 27 ಅಪರಂ ಸ ವಿಶ್ವಾಸೇನ ರಾಜ್ಞಃ ಕೋಧಾತ್ ನ ಭೀತ್ವಾ ಮಿಸರದೇಶಂ ಪರಿತತ್ಯಾಜ, ಯತಸ್ತೇನಾದ್ಯಶ್ಯಂ ವೀಕ್ಷಮಾಣೇನೇವ ಧೈರ್ಯಮ್ ಆಲಮ್ಬಿ | 28 ಅಪರಂ ಪ್ರಥಮಜಾತಾನಾಂ ಹನ್ತಾ ಯತ್ ಸ್ವೀಯಲೋಕಾನ್ ನ ಸ್ವಶೇತ್ ತದರ್ಥಂ ಸ ವಿಶ್ವಾಸೇನ ನಿಸ್ಕಾರಪರ್ವೀಯಬಲಿಚ್ಛೇದನಂ ರುಧಿರಸೇಚನಇನ್ಮನುಷ್ಠಿತಾವಾನ್ | 29 ಅಪರಂ ತೇ ವಿಶ್ವಾಸಾತ್ ಸ್ಥಲೇನೇವ ಸೂಫಾಗರೇಣ ಜಗ್ಮುಃ ಕಿನ್ತು ಮಿಸ್ರೀಯಲೋಕಾಸ್ತತ್ ಕರ್ತುಮ್ ಉಪಕ್ರಮ್ಯ ತೋಯೇಷು ಮಮಜ್ಜುಃ | 30 ಅಪರಂ ವಿಶ್ವಾಸಾತ್ ತೈಃ ಸಪಾಕಂ ಯಾವದ್ ಯಿರೀಹೋಃ ಪ್ರಾಚೀರಸ್ಯ ಪ್ರದಕ್ಷಿಣೇ ಕೃತೇ ತತ್ ನಿಪಪಾತ | 31 ವಿಶ್ವಾಸಾದ್ ರಾಹಬ್ಯಾಮಿಕಾ ವೇಶ್ಯಾಪಿ ಪ್ರೀತ್ಯಾ ಚಾರಾನ್ ಅನುಗೃಹ್ಯಾವಿಶ್ವಾಸಿಭಿಃ ಸಾರ್ಧಂ ನ ವಿನನಾಶ | 32 ಅಧಿಕಂ ಕಿಂ ಕಥಯಿಷ್ಯಾಮಿ? ಗಿದಿಯೋನೋ ಬಾರಕಃ ಶಿಮ್ಯೋನೋ ಯಿಪ್ರಹೋ ದಾಯೂದ್ ಶಿಮೂಯೀಲೋ ಭವಿಷ್ಯದ್ವಾದಿನಶ್ಚೈತೇಷಾಂ ವೃತ್ತಾನ್ತಕಥನಾಯ ಮಮ ಸಮಯಾಭಾವೋ ಭವಿಷ್ಯತಿ | 33 ವಿಶ್ವಾಸಾತ್ ತೇ ರಾಜ್ಯಾನಿ ವಶೀಕೃತವನ್ನೋ ಧರ್ಮ್ಯಕರ್ಮ್ಯಾಣಿ ಸಾಧಿತವನ್ತಃ ಪ್ರತಿಜ್ಞಾನಾಂ ಫಲಂ ಲಬ್ಧವನ್ತಃ ಸಿಂಹಾನಾಂ ಮುಖಾನಿ ರುದ್ಧವನ್ನೋ 34 ವಹ್ನೇರ್ವಾಹಂ ನಿವ್ವಾಪಿತವನ್ತಃ ಖಜ್ಜಧಾರಾದ್ ರಕ್ಷಾಂ ಪ್ರಾಪ್ತವನ್ನೋ ದೌರ್ಬಲ್ಯೇ ಸಬಲೀಕೃತಾ ಯುದ್ಧೇ ಪರಾಕ್ರಮಿಣೋ ಜಾತಾಃ ಪರೇಷಾಂ ಸೈನ್ಯಾನಿ ದವಯಿತವನ್ತಶ್ಚ | 35 ಯೋಷಿತಃ ಪುನರುತ್ಥಾನೇನ ಮೃತಾನ್ ಅತ್ಮಜಾನ್ ಲೇಭಿರೇ, ಅಪರೇ ಚ ಶ್ರೇಷ್ಠೋತ್ಥಾನಸ್ಯ ಪ್ರಾಪ್ತೇರಾಶಯಾ ರಕ್ಷಾಮ್ ಅಗೃಹೀತ್ವಾ ತಾಡನೇನ ಮೃತವನ್ತಃ | 36 ಅಪರೇ ತಿರಸ್ಕಾರೈಃ ಕಶಾಭಿ ಬನ್ತನ್ಯೈಃ ಕಾರಯಾ ಚ ಪರೀಕ್ಷಿತಾಃ | 37 ಬಹವಶ್ಚ ಪ್ರಸ್ತುರಾಫಾತ್ಯೈ ಹಠಾಃ ಕರಪತ್ರೈರ್ವಾ ವಿದೀರ್ಣಾ ಯನ್ತ್ರೈರ್ವಾ ಕ್ಲಿಷ್ಟಾಃ ಖಜ್ಜಧಾರೈರ್ವಾ ವ್ಯಾಪಾದಿತಾಃ | ತೇ ಮೇಷಾಣಾಂ ಛಾಗಾನಾಂ ವಾ ಚರ್ಮಾಣಿ ಪರಿಧಾಯ ದೀನಾಃ ಪೀಡಿತಾ ದುಃಖಾರ್ತಾಶ್ಚಾಭ್ಯಾಮ್ | 38 ಸಂಸಾರೋ ಯೇಷಾಮ್ ಅಯೋಗ್ಯಸ್ತೇ ನಿರ್ಜನಸ್ಥಾನೇಷು ಪರ್ವತೇಷು ಗಹ್ವರೇಷು ಪೃಥಿವ್ಯಾಶ್ಚಿದ್ರೇಷು ಚ ಪರ್ಯಟನ್ | 39 ಏತೈಃ ಸರ್ವೈಃ ವಿಶ್ವಾಸಾತ್ ಪ್ರಮಾಣಂ ಪ್ರಾಪಿ ಕಿನ್ತು ಪ್ರತಿಜ್ಞಾಯಾಃ ಫಲಂ ನ ಪ್ರಾಪಿ | 40 ಯತಸ್ತೇ ಯಥಾಸ್ಥಾನಾ ವಿನಾ ಸಿದ್ಧಾ ನ ಭವೇಯುಸ್ತಥೈವೇಶ್ವರೇಣಾಸ್ಮಾಕಂ ಕೃತೇ ಶ್ರೇಷ್ಠತರಂ ಕಿಮಪಿ ನಿರಿದಿಶೇ |

12 ಅತೋ ಹೇತೋರೇತಾವತ್ಪ್ರಾಪ್ತೀಮೇಘೈರ್ವೇಷ್ಠಿತಾಃ ಸನ್ನೋ ವಯಮಪಿ ಸರ್ವಭಾರಮ್ ಆಶುಬಾದಕಂ ಪಾಪಞ್ಞ ನಿಕ್ಷಿಪ್ಯಾಸ್ಮಾಕಂ ಗಮನಾಯ ನಿರೂಪಿತೇ ಮಾರ್ಗೇ ಧೈರ್ಯೋಣ ಧಾವಾಮ | 2 ಯಶ್ಚಾಸ್ಮಾಕಂ ವಿಶ್ವಾಸಸ್ಯಾಗ್ರೇಸರಃ ಸಿದ್ಧಿಕರ್ತೃ ಚಾಸ್ತಿ ತಂ ಯೀಶುಂ ವೀಕ್ಷಾಮಹೈ ಯತಃ ಸ ಸ್ವಸಮ್ಮುಖಸ್ಥಿತಾನನ್ನಸ್ಯ ಪ್ರಾಪ್ತಾರ್ಥಮ್ ಅಪಮಾನಂ ತುಚ್ಛೀಕೃತ್ಯ ಕ್ರುಶಸ್ಯ ಯಾತನಾಂ ಸೋಢವಾನ್ ಈಶ್ವರೀಯಸಿಂಹಾಸನಸ್ಯ ದಕ್ಷಿಣಪಾರ್ಶ್ವೇ ಸಮುಪವಿಷ್ಯವಾಂಶ್ಚ | 3 ಯಃ ಪಾಪಿಭಿಃ ಸ್ವವಿರುದ್ಧಮ್ ಏತಾದೃಶಂ ವೈಪರೀತ್ಯಂ ಸೋಢವಾನ್ ತಮ್ ಆಲೋಚಯತ ತೇನ ಯೂಯಂ ಸ್ವಮನಃಸು ಶ್ರಾನ್ತಾಃ ಕ್ಷಾನ್ತಶ್ಚ ನ ಭವಿಷ್ಯಥ | 4 ಯೂಯಂ ಪಾಪೇನ ಸಹ ಯುಧ್ಯನ್ನೋದ್ಯಾಪಿ ಶೋಣಿತವ್ಯಯಪರ್ಯಂತಂ ಪ್ರತಿರೋಧಂ ನಾಕುರುತ | 5 ತಥಾ ಚ ಪುತ್ರಾನ್ ಪ್ರತೀವ ಯುಷ್ಮಾನ್ ಪ್ರತಿ ಯ ಉಪದೇಶ ಉಕ್ತಸ್ತಂ ಕಿಂ ವಿಸ್ಮೃತವನ್ತಃ? "ಪರೇಶೇನ ಕೃತಾಂ ಶಾಸ್ತಿಂ ಹೇ ಮತ್ಪುತ್ರ ನ ತುಚ್ಛಯ | ತೇನ ಸಂಭರ್ತ್ವಿತಶ್ಚಾಪಿ ನೈವ ಕ್ಲಾಮ್ಯ ಕದಾಚನ | 6 ಪರೇಶಃ ಪ್ರೀಯತೇ ಯಸ್ಮಿನ್ ತಸ್ಮೈ ಶಾಸ್ತಿಂ ದದಾತಿ ಯತ್ | ಯನ್ತು ಪುತ್ರಂ ಸ ಗೃಹ್ಣಾತಿ ತಮೇವ ಪ್ರಹರತೃಪಿ | " 7 ಯದಿ ಯೂಯಂ ಶಾಸ್ತಿಂ ಸಹದ್ಧಂ ತರ್ಹಿಶ್ಚರಃ ಪುತ್ರೈರಿವ ಯುಷ್ಮಾಭಿಃ ಸಾರ್ಧಂ ವ್ಯವಹರತಿ ಯತಃ ಪಿತಾ ಯಸ್ಮೈ ಶಾಸ್ತಿಂ ನ ದದಾತಿ ತಾದೃಶಃ ಪುತ್ರಃ ಕಿಃ? 8 ಸರ್ವೈಃ ಯಸ್ಯಾಃ ಶಾಸ್ತೇರಂಶಿನೋ ಭವನ್ತಿ ಸಾ ಯದಿ ಯುಷ್ಮಾಕಂ ನ ಭವತಿ ತರ್ಹಿ ಯೂಯಮ್ ಅತ್ಮಜಾ ನ ಕಿನ್ತು ಜಾರಜಾ ಆದ್ಧೇ | 9 ಅಪರಮ್ ಅಸ್ಮಾಕಂ ಶಾರೀರಿಕಜನ್ಮದಾತಾರೋಽಸ್ಮಾಕಂ ಶಾಸ್ತಿಕಾರಿಣೋಽಭವನ್ ತೇ ಚಾಸ್ಮಾಭಿಃ ಸಮ್ಯಾನಿತಾಸ್ತಸ್ಮಾದ್ ಯ ಆತ್ಮನಾಂ ಜನಯಿತಾ ವಯಂ ಕಿಂ ತತೋಽಧಿಕಂ ತಸ್ಯ ವಶೀಭೂಯ ನ ಜೀವಿಷ್ಯಾಮಃ? 10 ತೇ ತ್ವಲ್ಪದಿನಾನಿ ಯಾವತ್ ಸ್ವಮನೋಽಮತಾನುಸಾರೇಣ ಶಾಸ್ತಿಂ ಕೃತವನ್ತಃ ಕಿನ್ತ್ವೇಷೋಽಸ್ಮಾಕಂ ಹಿತಾಯ ತಸ್ಯ ಪವಿತ್ರತಾಯಾ ಅಂಶಿತಾಯ ಚಾಸ್ಥಾನ್ ಶಾಸ್ತಿ | 11 ಶಾಸ್ತಿಶ್ಚ ವರ್ತಮಾನಸಮಯೇ ಕೇನಾಪಿ ನಾನಂದಜನಿಕಾ ಕಿನ್ತು ಶೋಕಜನಿಕೈವ ಮನ್ಯತೇ ತಥಾಪಿ ಯೇ ತಯಾ ವಿನೀಯಂತೇ ತೇಭ್ಯಃ ಸಾ ಪಶ್ಚಾತ್ ಶಾನ್ತಿಯುಕ್ತಂ ಧರ್ಮ್ಯಫಲಂ ದದಾತಿ | 12 ಅತಃವಿವ ಯೂಯಂ ಶಿಥಿಲಾನ್ ಹಸ್ತಾನ್ ದುರ್ಬಲಾನಿ ಜಾನೂನಿ ಚ ಸಬಲಾನಿ ಕುರುಧ್ವಂ | 13 ಯಥಾ ಚ ದುರ್ಬಲಸ್ಯ ಸನ್ನಿಹಾಂ ನ ಭಜ್ಯೇತ ಸ್ವಸ್ಥಂ ತಿಷ್ಠೇತ್ ತಥಾ

ಸ್ವಚರಣಾರ್ಥಂ ಸರಲಂ ಮಾರ್ಗಂ ನಿರ್ಮಾತ | 14 ಅಪರಂಜಿ ಸವೈಃ ಸಾರ್ಥಮ್ ಏಕಭಾವಂ ಯಚ್ಚ ವಿನಾ ಪರಮೇಶ್ವರಸ್ಯ ದರ್ಶನಂ ಕೇನಾಪಿ ನ ಲಪ್ಯತೇ ತತ್ ಪವಿತ್ರತ್ವಂ ಚೇಷ್ಟದ್ಧಂ | 15 ಯಥಾ ಕಶ್ಚಿದ್ ಈಶ್ವರಸ್ಯಾನುಗ್ರಹಾತ್ ನ ಪತೇತ್, ಯಥಾ ಚ ತಿಕ್ತತಾಯಾ ಮೂಲಂ ಪ್ರರುಹ್ಯ ಬಾಧಾಜನಕಂ ನ ಭವೇತ್ ತೇನ ಚ ಬಹವೋಽಪವಿತ್ರಾ ನ ಭವೇಯುಃ, 16 ಯಥಾ ಚ ಕಶ್ಚಿತ್ ಲಮ್ಬಟೋ ವಾ ಏಕಕೃತ್ವ ಅಹಾರಾರ್ಥಂ ಸ್ವೀಯಜ್ಯೇಷ್ಠಾಧಿಕಾರವಿಕ್ರೇತಾ ಯ ಏಷ್ಠಿಸ್ತದ್ಧಂ ಅಧರ್ಮ್ಯಾಚಾರೀ ನ ಭವೇತ್ ತಥಾ ಸಾವಧಾನಾ ಭವತ | 17 ಯತಃ ಸ ಏಷಾಃ ಪಶ್ಚಾದ್ ಅಶೀರ್ವಾದಾಧಿಕಾರೀ ಭವಿತುಮ್ ಇಚ್ಛನ್ನಪಿ ನಾನುಗ್ರಹೀತ ಇತಿ ಯೂಯಂ ಜಾನೀಥ, ಸ ಚಾಶ್ರುಪಾತೇನ ಮತ್ಯನ್ನರಂ ಪ್ರಾರ್ಥಯಮಾನೋಽಪಿ ತದುಪಾಯಂ ನ ಲೇಭೀ | 18 ಅಪರಂಜಿ ಸ್ವಶ್ರುಃ ಪರ್ವತಃ ಪ್ರಜ್ವಲಿತೋ ವಪ್ಶಿಃ ಕೃಷ್ಣಾವರ್ಣೋ ಮೇಘೋ ಽನ್ಯಕಾರೋ ಝಷ್ಟ್ಯ ತೂರಿವಾದ್ಯಂ ವಾಕ್ಯಾನಾಂ ಶಬ್ದಶ್ಚ ನೈತೇಷಾಂ ಸನ್ನಿಧೌ ಯೂಯಮ್ ಆಗತಾಃ | 19 ತಂ ಶಬ್ದಂ ಶ್ರುತ್ವಾ ಶ್ರೋತಾರಸ್ತಾದೃಶಂ ಸಮ್ಯಾಷಣಂ ಯತ್ ಪುನ ನ೯ ಜಾಯತೇ ತತ್ ಪ್ರಾರ್ಥಿತವನ್ತಃ | 20 ಯತಃ ಪಶುರಪಿ ಯದಿ ಧರಾಧರಂ ಸ್ಪೃಶತಿ ತರ್ಹಿ ಸ ಪಾಷಾಣಾಫಾತ್ಮೈ ಹ೯ನ್ವಪ್ತ ಇತ್ಯಾದೇಶಂ ಸೋಢುಂ ತೇ ನಾಶಕ್ಯವನ್ | 21 ತಚ್ಚ ದರ್ಶನಮ್ ಏವಂ ಭಯಾನಕಂ ಯತ್ ಮೂಸಸೋಕ್ತಂ ಭೀತಸ್ತಾಸಯುಕ್ತಶ್ಚಾಸ್ತೀತಿ | 22 ಕಿನ್ನು ಸೀಯೋನ್ವರ್ವತೋ ಽಮರೇಶ್ವರಸ್ಯ ನಗರಂ ಸ್ವರ್ಗಸ್ಥಯಿರೂಶಾಲಮಮ್ ಅಯುತಾನಿ ದಿವ್ಯದೂತಾಃ 23 ಸ್ವರ್ಗೇ ಲಿಖಿತಾನಾಂ ಪ್ರಥಮಜಾತಾನಾಮ್ ಉತ್ಪವಃ ಸಮಿತಿಶ್ಚ ಸರ್ವೇಷಾಂ ವಿಚಾರಾಧಿಪತಿರೀಶ್ವರಃ ಸಿದ್ಧೀಕೃತಧಾರ್ಮ್ಮಿಕಾನಾಮ್ ಆತ್ಮಾನೋ 24 ನೂತನನಿಯಮಸ್ಯ ಮಧ್ಯಸ್ಥೋ ಯೀಶುಃ, ಅಪರಂ ಹಾಬಿಲೋ ರಕ್ತಾತ್ ಶ್ರೇಯಃ ಪ್ರಚಾರಕಂ ಪ್ರೋಕ್ಷಣಸ್ಯ ರಕ್ತಘ್ನಿತ್ವೇಷಾಂ ಸನ್ನಿಧೌ ಯೂಯಮ್ ಆಗತಾಃ | 25 ಸಾವಧಾನಾ ಭವತ ತಂ ವಕ್ತಾರಂ ನಾವಜಾನೀತ ಯತೋ ಹೇತೋಃ ಪೃಥಿವೀಸ್ಥಿತಃ ಸ ವಕ್ತಾ ಯೈರವಜ್ಞಾತಸ್ಯೈ ಯದಿ ರಕ್ಷಾ ನಾಪ್ರಾಪಿ ತರ್ಹಿ ಸ್ವರ್ಗೀಯವಕ್ತುಃ ಪರಾಜ್ಞುಖೀಭೂಯಾಸ್ತಾಭಿಃ ಕಥಂ ರಕ್ಷಾ ಪ್ರಾಪ್ಯತೇ? 26 ತದಾ ತಸ್ಯ ರವಾತ್ ಪೃಥಿವೀ ಕಮ್ಪಿತಾ ಕಿನ್ವಿದಾನೀಂ ತೇನೇದಂ ಪ್ರತಿಜ್ಞಾತಂ ಯಥಾ, "ಅಹಂ ಪುನರೇಕಕೃತ್ವಃ ಪೃಥಿವೀಂ ಕಮ್ಪಯಿಷ್ಯಾಮಿ ಕೇವಲಂ ತನ್ನಹಿ ಗಗನಮಪಿ ಕಮ್ಪಯಿಷ್ಯಾಮಿ | " 27 ಸ ಏಕಕೃತ್ವಃ ಶಬ್ದೋ ನಿಶ್ಚಲವಿಷಯಾಣಾಂ ಸ್ಥಿತಯೇ ನಿರ್ಮಿತಾನಾಮಿವ ಚಂಚಲವಸ್ತೂನಾಂ ಸ್ಥಾನಾನ್ತರೀಕರಣಂ ಪ್ರಕಾಶಯತಿ | 28 ಅತಃವ ನಿಶ್ಚಲರಾಜ್ಯಾಪ್ತೇರಸ್ಮಾಭಿಃ ಸೋಽನುಗ್ರಹ ಅಲಮಿಶ್ಚತವ್ಯೋ ಯೇನ ವಯಂ ಸಾದರಂ ಸಭಯಂಚ ತುಷ್ಟಿಜನಕರೂಪೇಣೇಶ್ವರಂ ಸೇವಿತುಂ ಶಕ್ನುಯಾಮ | 29 ಯತೋಽಸ್ಮಾಕಮ್ ಈಶ್ವರಃ ಸಂಹಾರಕೋ ವಪ್ಶಿಃ |

13 ಭಾತ್ಯಷು ಪೇವ ತಿಷ್ಠತು | ಅತಿಥಿಸೇವಾ ಯುಷ್ಮಾಭಿ ನ೯ ವಿಸ್ಮರ್ಯಂತಾಂ 2 ಯತಸ್ತಯಾ ಪ್ರಚ್ಛನ್ನರೂಪೇಣ ದಿವ್ಯದೂತಾಃ ಕೇಷಾಞ್ಛಿದ್ ಅತಿಧಯೋಽಭವನ್ | 3 ಬನ್ನಿನಃ ಸಹಬನ್ನಿಭಿರಿವ ದುಃಖಿನಶ್ಚ ದೇಹವಾಸಿಭಿರಿವ ಯುಷ್ಮಾಭಿಃ ಸ್ಮರ್ಯಂತಾಂ | 4 ವಿವಾಹಃ ಸರ್ವೇಷಾಂ ಸಮೀಪೇ ಸಮ್ಯಾನಿತವ್ಯಸ್ತದೀಯಶಯ್ಯಾ ಚ ಶುಚಿಃ ಕಿನ್ನು ವೇಶ್ಯಾಗಾಮಿನಃ ಪಾರದಾರಿಕಾಶ್ಚೇಶ್ವರೇಣ ದಣ್ಣಯಿಷ್ಯಂತೇ | 5 ಯೂಯಮ್ ಆಚಾರೇ ನಿಲೋಽಭಾ ಭವತ ವಿದ್ಯಮಾನವಿಷಯೇ ಸನ್ಯುಷ್ಠತ ಚ ಯಸ್ಮಾದ್ ಈಶ್ವರ ಏವೇದಂ ಕಥಿತವಾನ್, ಯಥಾ, "ತ್ವಾಂ ನ ತ್ಯಕ್ತ್ವಾಮಿ ನ ತ್ವಾಂ ಹಾಸ್ಯಾಮಿ | " 6 ಅತಃವ ವಯಮ್ ಉತ್ಸಾಹೇನೇದಂ ಕಥಯಿತುಂ ಶಕ್ನುಮಃ, "ಮತ್ಪಕ್ಷೇ ಪರಮೇಶೋಽಸ್ಮಿ ನ ಭೇಷ್ಯಾಮಿ ಕದಾಚನ | ಯಸ್ಮಾತ್ ಮಾಂ ಪ್ರತಿ ಕಿಂ ಕರ್ತುಂ ಮಾನವಃ ಪಾರಯಿಷ್ಯತಿ | | " 7 ಯುಷ್ಮಾಕಂ ಯೇ ನಾಯಕಾ ಯುಷ್ಮಭ್ಯಮ್ ಈಶ್ವರಸ್ಯ ವಾಕ್ಯಂ ಕಥಿತವನ್ನಸ್ತೇ ಯುಷ್ಮಾಭಿಃ ಸ್ಮರ್ಯಂತಾಂ ತೇಷಾಮ್ ಆಚಾರಸ್ಯ ಪರಿಣಾಮಮ್ ಅಲೋಚ್ಯ ಯುಷ್ಮಾಭಿಸ್ತೇಷಾಂ ವಿಶ್ವಾಸೋಽನುಕ್ರಿಯತಾಂ | 8 ಯೀಶುಃ ಖೀಷ್ಠಃ ಶ್ಲೋಽದ್ಯ ಸದಾ ಚ ಸ ಏವಾಸ್ತೇ | (aiñ 1g165) 9 ಯೂಯಂ ನಾನಾವಿಧನೂತನಶಿಕ್ಷಾಭಿ ನ೯ ಪರಿವತ್ಸರದ್ಧಂ ಯತೋಽನುಗ್ರಹೇಣಾನ್ತಃಕರಣಸ್ಯ ಸುಸ್ಥಿರೀಭವನಂ ಕ್ಷೇಮಂ ನ ಚ ಖಾದ್ಯದ್ರವ್ಯೈಃ | ಯತಸ್ತದಾಚಾರಿಣಸ್ಯೈ ನೋಪಪಕ್ಯತಾಃ | 10 ಯೇ ದಷ್ಯಸ್ಯ ಸೇವಾಂ ಕುರ್ವನ್ನಿ ತೇ ಯಸ್ಯಾ ದ್ರವ್ಯಭೋಜನಸ್ಯಾನಧಿಕಾರಿಣಸ್ತಾದೃಶೀ ಯಜ್ಞವೇದಿರಸ್ಮಾಕಮ್ ಆಸ್ತೇ | 11 ಯತೋ ಯೇಷಾಂ ಪಶೂನಾಂ ಶೋಣಿತಂ ಪಾಪನಾಶಾಯ ಮಹಾಯಾಜಕೇನ ಮಹಾಪವಿತ್ರಸ್ಯಾನಸ್ಯಾಭ್ಯನ್ನರಂ ನೀಯತೇ ತೇಷಾಂ ಶರೀರಾಣಿ ಶಿಶಿರಾದ್ ಬಹಿ ದ೯ಹ್ಯಂತೇ | 12 ತಸ್ಮಾದ್ ಯೀಶುರಪಿ ಯತ್ ಸ್ವರುಧಿರೇಣ ಪ್ರಜಾಃ ಪವಿತ್ರೀಕುರ್ಯಾತ್ ತದರ್ಥಂ ನಗರದ್ವಾರಸ್ಯ ಬಹಿ ಮ್ಯ೯ತಿಂ ಭುಕ್ತವಾನ್ | 13 ಅತೋ ಹೇತೋರಸ್ಮಾಭಿರಪಿ ತಸ್ಯಾಪಮಾನಂ ಸಹಮಾನ್ಯೈಃ ಶಿಶಿರಾದ್ ಬಹಿಸ್ತಸ್ಯ ಸಮೀಪಂ ಗನ್ತವ್ಯಂ | 14 ಯತೋ ಽತ್ರಾಸ್ಮಾಕಂ ಸ್ಥಾಯಿ ನಗರಂ ನ ವಿದ್ಯತೇ ಕಿನ್ನು ಭಾವಿ ನಗರಮ್ ಅಸ್ಮಾಭಿರನ್ವಿಷ್ಯತೇ | 15 ಅತಃವ ಯೀಶುನಾಸ್ಮಾಭಿ ನಿಫತ್ಯಂ ಪ್ರಪಂಸಾರೂಪೋ ಬಲಿರರ್ಥತಸ್ತಸ್ಯ ನಾಮಾಜ್ಞೇಕುರ್ವತಾಮ್ ಓಷ್ಠಾಧರಾಣಾಂ ಫಲಮ್ ಈಶ್ವರಾಯ ದಾತವ್ಯಂ | 16 ಅಪರಂಜಿ ಪರೋಪಕಾರೋ ದಾನಂಚ ಯುಷ್ಮಾಭಿ ನ೯ ವಿಸ್ಮರ್ಯಂತಾಂ ಯತಸ್ತಾದೃಶಂ ಬಲಿದಾನಮ್

ಈಶ್ವರಾಯ ರೋಚತೇ | 17 ಯೂಯಂ ಸ್ವನಾಯಕಾನಾಮ್ ಅಜ್ಞಾಗ್ರಾಹಿಣೋ ವಶ್ಯಾಶ್ಚ ಭವತ ಯತೋ ಯೈರುಪನಿಧಿಃ
 ಪ್ರತಿದಾತವ್ಯಸ್ತಾದ್ಯಶಾ ಲೋಕಾ ಇವ ತೇ ಯುಷ್ಮದೀಯಾತ್ಮನಾಂ ರಕ್ಷಣಾರ್ಥಂ ಜಾಗ್ರತಿ, ಅತಸ್ತೇ ಯಥಾ ಸಾನನ್ದಾಸ್ತತ್
 ಕುರ್ಯುರ್ ನ ಚ ಸಾರ್ತಸ್ವರಾ ಅತ್ರ ಯತದ್ಧಂ ಯತಸ್ತೇಷಾಮ್ ಆರ್ತಸ್ವರೋ ಯುಷ್ಮಾಕಮ್ ಇಷ್ಟಜನಕೋ ನ ಭವೇತ್ |
 18 ಅಪರಾಙ್ಮ ಯೂಯಮ್ ಅಸ್ಮನ್ನಿಮಿತ್ತಿಂ ಪ್ರಾರ್ಥನಾಂ ಕುರುತ ಯತೋ ವಯಮ್ ಉತ್ತಮಮನೋವಿಶಿಷ್ಟಾಃ ಸರ್ವತ್ರ
 ಸದಾಚಾರಂ ಕರ್ತುಮ್ ಇಚ್ಛುಕಾಶ್ಚ ಭವಾಮ ಇತಿ ನಿಶ್ಚಿತಂ ಜಾನೀಮಃ | 19 ವಿಶೇಷತೋಽಹಂ ಯಥಾ ತ್ವರಯಾ ಯುಷ್ಮಭ್ಯಂ
 ಪುನ ದೀಯೇ ತದರ್ಥಂ ಪ್ರಾರ್ಥನಾಯೈ ಯುಷ್ಮಾನ್ ಅಧಿಕಂ ವಿನಯೇ | 20 ಅನನ್ದನಿಯಮಸ್ಯ ರುಧಿರೇಣ ವಿಶಿಷ್ಟೋ
 ಮಹಾನ್ ಮೇಷಪಾಲಕೋ ಯೇನ ಮೃತಗಣಮಧ್ಯಾತ್ ಪುನರಾನಾಯಿ ಸ ಶಾನ್ವಿದಾಯಕ ಈಶ್ವರೋ (aiṛnios g166) 21
 ನಿಜಾಭಿಮತಸಾಧನಾಯ ಸರ್ವಸ್ಮಿನ್ ಸತ್ಕರ್ಮಣಿ ಯುಷ್ಮಾನ್ ಸಿದ್ಧಾನ್ ಕರೋತು, ತಸ್ಯ ದೃಷ್ಟೌ ಚ ಯದ್ಯತ್ ತುಷ್ಟಿಜನಕಂ
 ತದೇವ ಯುಷ್ಮಾಕಂ ಮಧ್ಯೇ ಯೇಶುನಾ ಖ್ರೀಷ್ಟೇನ ಸಾಧಯತು | ತಸ್ಮೈ ಮಹಿಮಾ ಸರ್ವದಾ ಭೂಯಾತ್ | ಆಮೇನ್ | (aiṛn
 g165) 22 ಹೇ ಭ್ರಾತರಃ, ವಿನಯೇಽಹಂ ಯೂಯಮ್ ಇದಮ್ ಉಪದೇಶವಾಕ್ಯಂ ಸಹದ್ಧಂ ಯತೋಽಹಂ ಸಂಕ್ಷೇಪೇಣ
 ಯುಷ್ಮಾನ್ ಪ್ರತಿ ಲಿಖಿತವಾನ್ | 23 ಅಸ್ಮಾಕಂ ಭ್ರಾತಾ ತೀಮಥಿಯೋ ಮುಕ್ತೋಽಭವದ್ ಇತಿ ಜಾನೀತ, ಸ ಚ ಯದಿ ತ್ವರಯಾ
 ಸಮಾಗಚ್ಛತಿ ತರ್ಹಿ ತೇನ ಸಾರ್ಥಮ್ ಅಹಂ ಯುಷ್ಮಾನ್ ಸಾಕ್ಷಾತ್ ಕರಿಷ್ಯಾಮಿ | 24 ಯುಷ್ಮಾಕಂ ಸರ್ವಾನ್ ನಾಯಕಾನ್
 ಪವಿತ್ರಲೋಕಾಂಶ್ಚ ನಮಸ್ಕರುತ | ಅಪರಮ್ ಇತಾಲಿಯಾದೇಶೀಯಾನಾಂ ನಮಸ್ಕಾರಂ ಜ್ಞಾಸ್ಯಥ | 25 ಅನುಗ್ರಹೋ
 ಯುಷ್ಮಾಕಂ ಸರ್ವೇಷಾಂ ಸಹಾಯೋ ಭೂಯಾತ್ | ಆಮೇನ್ |

ಯಾಕೂಬ:

1 ಈಶ್ವರನು ಪ್ರಭೋ ಯೀಶುಖ್ರೀಷ್ಟನು ಚ ದಾಸೋ ಯಾಕೂಬ್ ವಿಕೀರ್ಣೀಭೂತಾನ್ ದ್ವಾದಶಂ ವಂಶಾನ್ ಪ್ರತಿ ನಮಸ್ಕೃತ್ಯ ಪತ್ರಂ ಲಿಖತಿ | 2 ಹೇ ಮಮ ಭ್ರಾತರಃ, ಯೂಯಂ ಯದಾ ಬಹುವಿಧಪರೀಕ್ಷಾಷು ನಿಪತತ ತದಾ ತತ್ ಪೂರ್ಣಾನಂದನು ಕಾರಣಂ ಮನ್ಯದ್ಧಂ | 3 ಯತೋ ಯುಷ್ಮಾಕಂ ವಿಶ್ವಾಸಸ್ಯ ಪರೀಕ್ಷಿತತ್ವೇನ ಧೈರ್ಯಂ ಸಮ್ಪಾದ್ಯತ ಇತಿ ಜಾನೀಥ | 4 ತಚ್ಚ ಧೈರ್ಯಂ ಸಿದ್ಧಫಲಂ ಭವತು ತೇನ ಯೂಯಂ ಸಿದ್ಧಾಃ ಸಮ್ಪೂರ್ಣಾಶ್ಚ ಭವಿಷ್ಯಥ ಕಸ್ಯಾಪಿ ಗುಣಸ್ಯಾಭಾವಶ್ಚ ಯುಷ್ಮಾಕಂ ನ ಭವಿಷ್ಯತಿ | 5 ಯುಷ್ಮಾಕಂ ಕಸ್ಯಾಪಿ ಜ್ಞಾನಾಭಾವೋ ಯದಿ ಭವೇತ್ ತರ್ಹಿ ಯ ಈಶ್ವರಃ ಸರಲಭಾವೇನ ತಿರಸ್ಕಾರಿಣಿ ವಿನಾ ಸರ್ವೇಭ್ಯೋ ದದಾತಿ ತತಃ ಸ ಯಾಚತಾಂ ತತಸ್ತಸ್ಮೈ ದಾಯಿಷ್ಯತೇ | 6 ಕಿನ್ನು ಸ ನೀಸಂದೇಹಃ ಸನ್ ವಿಶ್ವಾಸೇನ ಯಾಚತಾಂ ಯತಃ ಸನ್ನಿಗ್ಧೋ ಮಾನವೋ ವಾಯುನಾ ಚಾಲಿತಸ್ಯೋತ್ಪವಮಾನಸ್ಯ ಚ ಸಮುದ್ರತರಜಸ್ಯ ಸದ್ಯಶೋ ಭವತಿ | 7 ತಾದ್ಯಶೋ ಮಾನವಃ ಪ್ರಭೋಃ ಕಿಚ್ಚೈತ್ ಪ್ರಾಪ್ಸ್ಯತೀತಿ ನ ಮನ್ಯತಾಂ | 8 ದ್ವಿಮನಾ ಲೋಕಃ ಸರ್ವಗತಿಷು ಚಿಚ್ಚಲೋ ಭವತಿ | 9 ಯೋ ಭ್ರಾತಾ ನಮಃ ಸ ನಿಜೋನ್ಮತ್ಯಾ ಶ್ಲಾಘಾತಾಂ | 10 ಯಶ್ಚ ಧನವಾನ್ ಸ ನಿಜನಮತಯಾ ಶ್ಲಾಘಾತಾಯತಃ ಸ ತ್ಯೂಪುಷ್ಪವತ್ ಕ್ಷಯಂ ಗಮಿಷ್ಯತಿ | 11 ಯತಃ ಸತಾಪೇನ ಸೂರ್ಯೋರ್ಣೋದಿತ್ಯ ತ್ಯೂಣಂ ಶೋಷ್ಯತೇ ತತ್ಪುಷ್ಪಜ್ವ ಭ್ರಶ್ಯತಿ ತೇನ ತಸ್ಯ ರೂಪಸ್ಯ ಸೌಂದರ್ಯಂ ನಶ್ಯತಿ ತದ್ಧದ್ಧ ಧನಿಲೋಕೋಽಪಿ ಸ್ವೀಯಮೂಢತಯಾ ಮ್ಲಾಸ್ಯತಿ | 12 ಯೋ ಜನಃ ಪರೀಕ್ಷಾಂ ಸಹತೇ ಸ ಏವ ಧನ್ಯಃ, ಯತಃ ಪರೀಕ್ಷಿತತ್ವಂ ಪ್ರಾಪ್ಯ ಸ ಪ್ರಭುನಾ ಸ್ವಪ್ರೇಮಕಾರಿಭ್ಯಃ ಪ್ರತಿಜ್ಞಾತಂ ಜೀವನಮುಕುಟಂ ಲಪ್ಸ್ಯತೇ | 13 ಈಶ್ವರೋ ಮಾಂ ಪರೀಕ್ಷತ ಇತಿ ಪರೀಕ್ಷಾಸಮಯೇ ಕೋಽಪಿ ನ ವದತು ಯತಃ ಪಾಪಾಯೇಶ್ವರಸ್ಯ ಪರೀಕ್ಷಾ ನ ಭವತಿ ಸ ಚ ಕಮಪಿ ನ ಪರೀಕ್ಷತೇ | 14 ಕಿನ್ನು ಯಃ ಕಶ್ಚಿತ್ ಸ್ವೀಯಮನೋವಾಚ್ಛಯಾಕೃಷ್ಯತೇ ಲೋಭ್ಯತೇ ಚ ತಸ್ಮೈ ವ ಪರೀಕ್ಷಾ ಭವತಿ | 15 ತಸ್ಮಾತ್ ಸಾ ಮನೋವಾಚ್ಛಾ ಸಗರ್ಭಾ ಭೂತ್ವಾ ದುಷ್ಯಂತಿಂ ಪ್ರಸೂತೇ ದುಷ್ಯಂತಿಶ್ಚ ಪರಿಣಾಮಂ ಗತ್ವಾ ಮೃತ್ಯುಂ ಜನಯತಿ | 16 ಹೇ ಮಮ ಪ್ರಿಯಭ್ರಾತರಃ, ಯೂಯಂ ನ ಭ್ರಾಮ್ಯತ | 17 ಯತ್ ಕಿಚ್ಚೈದ್ ಉತ್ತಮಂ ದಾನಂ ಪೂರ್ಣೋ ವರಶ್ಚ ತತ್ ಸರ್ವಮ್ ಊರ್ಧ್ವಾರ್ಧ್ವಾದ್ ಅರ್ಥತೋ ಯಸ್ಮಿನ್ ದಶಾನ್ತರಂ ಪರಿವರ್ತನಜಾತಚ್ಚಾಯಾ ವಾ ನಾಸ್ತಿ ತಸ್ಮಾದ್ ದೀಪ್ಯಾಕರಾತ್ ಪಿತುರವರೋಹತಿ | 18 ತಸ್ಯ ಸೃಷ್ಟವಸ್ತೂನಾಂ ಮಧ್ಯೇ ವಯಂ ಯತ್ ಪ್ರಥಮಫಲಸ್ತರೂಪಾ ಭವಾಮಸ್ತದರ್ಥಂ ಸ ಸ್ವೇಚ್ಛಾತಃ ಸತ್ಯಮತಸ್ಯ ವಾಕ್ಯೇನಾಸ್ಮಾನ್ ಜನಯಾಮಾಸ | 19 ಅತಃವ ಹೇ ಮಮ ಪ್ರಿಯಭ್ರಾತರಃ, ಯುಷ್ಮಾಕಮ್ ಏಕೈಕೋ ಜನಃ ಶ್ರವಣೇ ತ್ವರಿತಃ ಕಥನೇ ಧೀರಃ ಕ್ರೋಧೋಽಪಿ ಧೀರೋ ಭವತು | 20 ಯತೋ ಮಾನವಸ್ಯ ಕ್ರೋಧ ಈಶ್ವರೀಯಧರ್ಮಂ ನ ಸಾಧಯತಿ | 21 ಅತೋ ಹೇತೋ ಯೂಯಂ ಸರ್ವಾಮ್ ಅಶುಚಿಕ್ರಿಯಾಂ ದುಷ್ಟತಾಬಾಹುಲ್ಯಜ್ಞಾನಿಕ್ಷಿಪ್ಯ ಯುಷ್ಮನ್ನನಸಾಂ ಪರಿತ್ರಾಣೇ ಸಮರ್ಥಂ ರೋಪಿತಂ ವಾಕ್ಯಂ ನಮ್ನಭಾವೇನ ಗೃಹ್ಣೀತ | 22 ಅಪರಜ್ಞ ಯೂಯಂ ಕೇವಲಮ್ ಆತ್ಮವಚ್ಛಯಿತಾರೋ ವಾಕ್ಯಸ್ಯ ಶ್ರೋತಾರೋ ನ ಭವತ ಕಿನ್ನು ವಾಕ್ಯಸ್ಯ ಕರ್ಮಕಾರಿಣೋ ಭವತ | 23 ಯತೋ ಯಃ ಕಶ್ಚಿದ್ ವಾಕ್ಯಸ್ಯ ಕರ್ಮಕಾರೀ ನ ಭೂತ್ವಾ ಕೇವಲಂ ತಸ್ಯ ಶ್ರೋತಾ ಭವತಿ ಸ ದರ್ಪಣೇ ಸ್ವೀಯಶಾರೀರಿಕವದನಂ ನಿರೀಕ್ಷಮಾಣಸ್ಯ ಮನುಜಸ್ಯ ಸದೃಶಃ | 24 ಆತ್ಮಾಕಾರೇ ದೃಷ್ಟೇ ಸ ಪ್ರಸ್ಥಾಯ ಕೀದೃಶ ಆಸೀತ್ ತತ್ ತತ್ಪಣಾದ್ ವಿಸ್ಮರತಿ | 25 ಕಿನ್ನು ಯಃ ಕಶ್ಚಿತ್ ನತ್ವಾ ಮುಕ್ತೇಃ ಸಿದ್ಧಾಂ ವ್ಯವಸ್ಥಾಮ್ ಆಲೋಕ್ಯ ತಿಷ್ಠತಿ ಸ ವಿಸ್ಮೃತಿಯುಕ್ತಃ ಶ್ರೋತಾ ನ ಭೂತ್ವಾ ಕರ್ಮಕರ್ತೃವ ಸನ್ ಸ್ವಕಾರ್ಯೋ ಧನ್ಯೋ ಭವಿಷ್ಯತಿ | 26 ಅನಾಯತ್ತರಸನಃ ಸನ್ ಯಃ ಕಶ್ಚಿತ್ ಸ್ವಮನೋ ವಚ್ಛಯಿತ್ವಾ ಸ್ವಂ ಭಕ್ತಂ ಮನ್ಯತೇ ತಸ್ಯ ಭಕ್ತಿ ಮುಢಧಾ ಭವತಿ | 27 ಕ್ಲೇಶಕಾಲೇ ಪಿತೃಹೀನಾನಾಂ ವಿಧವಾನಾಚ್ಛ ಯದ್ ಅವೇಕ್ಷಣಂ ಸಂಸಾರಾಚ್ಚ ನಿಷ್ಕಲಚ್ಛೇನ ಯದ್ ಆತ್ಮರಕ್ಷಣಂ ತದೇವ ಪಿತುರೀಶ್ವರಸ್ಯ ಸಾಕ್ಷಾತ್ ಶುಚಿ ನಿರ್ಮೂಲಾ ಚ ಭಕ್ತಿಃ |

2 ಹೇ ಮಮ ಭ್ರಾತರಃ, ಯೂಯಮ್ ಅಸ್ಮಾಕಂ ತೇಜಸ್ವಿನಃ ಪ್ರಭೋ ಯೀಶುಖ್ರೀಷ್ಟನು ಧರ್ಮಂ ಮುಖಾಪೇಕ್ಷಯಾ ನ ಧಾರಯತ | 2 ಯತೋ ಯುಷ್ಮಾಕಂ ಸಭಾಯಾಂ ಸ್ವರ್ಣಜ್ವರೀಯಕಯುಕ್ತೇ ಭ್ರಾಜಿಷ್ಣುಪರಿಚ್ಛದೇ ಪುರುಷೇ ಪ್ರವಿಷ್ಟೇ ಮಲಿನವಸ್ತ್ರೇ ಕಸ್ಮಿಂಶ್ಚಿದ್ ದರಿದ್ರೋಽಪಿ ಪ್ರವಿಷ್ಟೇ 3 ಯೂಯಂ ಯದಿ ತಂ ಭ್ರಾಜಿಷ್ಣುಪರಿಚ್ಛದವಸಾನಂ ಜನಂ ನಿರೀಕ್ಷ್ಯ ವದೇತ ಭವಾನ್ ಅತ್ರೋತ್ತಮಸ್ಥಾನ ಉಪವಿಶ್ಯತಿ ಕಿಚ್ಚ ತಂ ದರಿದ್ರಂ ಯದಿ ವದೇತ ತ್ವಮ್ ಅಮುಸ್ಮಿನ್ ಸ್ಥಾನೇ ತಿಷ್ಠ ಯದ್ವಾತ್ ಮಮ ಪಾದಪೀಠ ಉಪವಿಶೇತಿ, 4 ತರ್ಹಿ ಮನಃಮ ವಿಶೇಷ್ಯ ಯೂಯಂ ಕಿಂ ಕುತರ್ಹಿಃ ಕುಬಿಚಾರಕಾ ನ ಭವಥ? 5 ಹೇ ಮಮ ಪ್ರಿಯಭ್ರಾತರಃ, ಶೃಣುತ, ಸಂಸಾರೇ ಯೇ ದರಿದ್ರಾಸ್ಥಾನ ಈಶ್ವರೋ ವಿಶ್ವಾಸೇನ ಧನಿನಃ ಸ್ವಪ್ರೇಮಕಾರಿಭ್ಯಶ್ಚ ಪ್ರತಿಶ್ರುತಸ್ಯ ರಾಜ್ಯಸ್ಯಾಧಿಕಾರಿಣಃ ಕರ್ತುಂ ಕಿಂ ನ ವರೀತವಾನ್? ಕಿನ್ನು ದರಿದ್ರೋ ಯುಷ್ಮಾಭಿರವಜ್ಞಾಯತೇ | 6 ಧನವನ್ನ ಏವ ಕಿಂ

ಯುಷ್ಮಾನ್ ನೋಪದ್ರವನ್ನಿ ಬಲಾಚ್ಚ ವಿಚಾರಾಸನಾನಾಂ ಸಮೀಪಂ ನ ನಯನ್ನಿ? 7 ಯುಷ್ಮದುಪರಿ ಪರಿಕೀರ್ತಿತಂ ಪರಮಂ ನಾಮ ಕಿಂ ತೈರೇವ ನ ನಿನ್ವತೇ? 8 ಕಿಚ್ಚ ತ್ವಂ ಸ್ವಸಮೀಪವಾಸಿನಿ ಸ್ವಾತ್ಮವತ್ ಪ್ರೀಯಸ್ವ ಏತಚ್ಚಾಸ್ತ್ರೀಯವಚನಾನುಸಾರತೋ ಯದಿ ಯೂಯಂ ರಾಜಕೀಯವ್ಯವಸ್ಥಾಂ ಪಾಲಯಥ ತರ್ಹಿ ಭದ್ರಂ ಕುರುಥ | 9 ಯದಿ ಚ ಮುಖಾಪೇಕ್ಷಾಂ ಕುರುಥ ತರ್ಹಿ ಪಾಪಮ್ ಅಚರಥ ವ್ಯವಸ್ಥಾಂ ಚಾಜ್ಞಾಲಜ್ಞಿನ ಇವ ದೂಷ್ಯದ್ವೇ | 10 ಯತೋ ಯಃ ಕಶ್ಚಿತ್ ಕೃತ್ವಾಂ ವ್ಯವಸ್ಥಾಂ ಪಾಲಯತಿ ಸ ಯದ್ಯೇಕಸ್ಮಿನ್ ವಿಧೌ ಸ್ಥಲತಿ ತರ್ಹಿ ಸರ್ವೇಷಾಮ್ ಅಪರಾದೀ ಭವತಿ | 11 ಯತೋ ಹೇತೋಸ್ತ್ವಂ ಪರದಾರಾನ್ ಮಾ ಗಚ್ಛೇತಿ ಯಃ ಕಥಿತವಾನ್ ಸ ಏವ ನರಹತ್ಯಾಂ ಮಾ ಕುರ್ಯಾ ಇತ್ಯಪಿ ಕಥಿತವಾನ್ ತಸ್ಮಾತ್ ತ್ವಂ ಪರದಾರಾನ್ ನ ಗತ್ವಾ ಯದಿ ನರಹತ್ಯಾಂ ಕರೋಷಿ ತರ್ಹಿ ವ್ಯವಸ್ಥಾಲಜ್ಞೇ ಭವಸಿ | 12 ಮುಕ್ತೇ ವ್ಯವಸ್ಥಾತೋ ಯೇಷಾಂ ವಿಚಾರೇಣ ಭವಿತವ್ಯಂ ತಾದೃಶಾ ಲೋಕಾ ಇವ ಯೂಯಂ ಕಥಾಂ ಕಥಯತ ಕರ್ಮ್ಯ ಕುರುತ ಚ | 13 ಯೋ ದಯಾಂ ನಾಚರತಿ ತಸ್ಯ ವಿಚಾರೋ ನಿರ್ದಯೇನ ಕಾರಿಷ್ಯತೇ, ಕಿನ್ನು ದಯಾ ವಿಚಾರಮ್ ಅಭಿಭವಿಷ್ಯತಿ | 14 ಹೇ ಮಮ ಭ್ರಾತರಃ, ಮಮ ಪ್ರತ್ಯಯೋಽಸ್ತೀತಿ ಯಃ ಕಥಯತಿ ತಸ್ಯ ಕರ್ಮ್ಯಾಣಿ ಯದಿ ನ ವಿದ್ವನ್ ತರ್ಹಿ ತೇನ ಕಿಂ ಫಲಂ? ತೇನ ಪ್ರತ್ಯಯೇನ ಕಿಂ ತಸ್ಯ ಪರಿತ್ರಾಣಂ ಭವಿತುಂ ಶಕ್ನೋತಿ? 15 ಕೇಷುಚಿದ್ ಭ್ರಾತೃಷು ಭಗಿನೀಷು ವಾ ವಸನಹೀನೇಷು ಪ್ರಾತ್ಯಹಿಕಾಹಾರಹೀನೇಷು ಚ ಸತ್ಯ ಯುಷ್ಮಾಕಂ ಕೋಽಪಿ ತೇಭ್ಯಃ ಶರೀರಾರ್ಥಂ ಪ್ರಯೋಜನೀಯಾನಿ ದ್ರವ್ಯಾಣಿ ನ ದತ್ತಾ ಯದಿ ತಾನ್ ವದೇತ್, 16 ಯೂಯಂ ಸಕುಶಲಂ ಗತ್ಯೋಷ್ಣಗಾತ್ರಾ ಭವತ ತ್ಯುಪ್ಯತ ಚೇತಿ ತರ್ಹೇತೇನ ಕಿಂ ಫಲಂ? 17 ತದ್ವತ್ ಪ್ರತ್ಯಯೋ ಯದಿ ಕರ್ಮ್ಯಭಿ ಯುರ್ಕ್ತೋ ನ ಭವೇತ್ ತರ್ಹೇಕಾಕಿತ್ವಾತ್ ಮೃತ ಏವಾಸ್ತೇ | 18 ಕಿಚ್ಚ ಕಶ್ಚಿದ್ ಇದಂ ವದಿಷ್ಯತಿ ತವ ಪ್ರತ್ಯಯೋ ವಿದ್ಯತೇ ಮಮ ಚ ಕರ್ಮ್ಯಾಣಿ ವಿದ್ವನ್ತೇ, ತ್ವಂ ಕರ್ಮ್ಯಹೀನಂ ಸ್ವಪ್ರತ್ಯಯಂ ಮಾಂ ದರ್ಶಯ ತರ್ಹ್ಯಹಮಪಿ ಮತ್ಕರ್ಮ್ಯಭ್ಯಃ ಸ್ವಪ್ರತ್ಯಯಂ ತ್ವಾಂ ದರ್ಶಯಿಷ್ಯಾಮಿ | 19 ಏಕ ಈಶ್ವರೋ ಽಸ್ತೀತಿ ತ್ವಂ ಪ್ರತ್ಯೇಷಿ | ಭದ್ರಂ ಕರೋಷಿ | ಭೂತಾ ಅಪಿ ತತ್ ಪ್ರತಿಯನ್ನಿ ಕಮ್ಪಂತೇ ಚ | 20 ಕಿನ್ನು ಹೇ ನಿಬ್ಬೋಧಮಾನವ, ಕರ್ಮ್ಯಹೀನಃ ಪ್ರತ್ಯಯೋ ಮೃತ ಏವಾಸ್ತೇತದ್ ಅವಗಂತುಂ ಕಿಮ್ ಇಚ್ಛಸಿ? 21 ಅಸ್ಮಾಕಂ ಪೂರ್ವಪುರುಷೋ ಯ ಇಬ್ರಾಹೀಮ್ ಸ್ವಪುತ್ರಮ್ ಇಸ್ವಾಕಂ ಯಜ್ಞವೇದ್ಯಾಮ್ ಉತ್ಪ್ರಾಪ್ತವಾನ್ ಸ ಕಿಂ ಕರ್ಮ್ಯಭ್ಯೋ ನ ಸಪುಣ್ಯೇಕೃತಃ? 22 ಪ್ರತ್ಯಯೇ ತಸ್ಯ ಕರ್ಮ್ಯಾಣಾಂ ಸಹಕಾರಿಣಿ ಜಾತೇ ಕರ್ಮ್ಯಾಭಿಃ ಪ್ರತ್ಯಯಃ ಸಿದ್ಧೋ ಽಭವತ್ ತತ್ ಕಿಂ ಪಶ್ಯಸಿ? 23 ಇತ್ಯಇಲ್ಲೇದಂ ಶಾಸ್ತ್ರೀಯವಚನಂ ಸಫಲಮ್ ಅಭವತ್, ಇಬ್ರಾಹೀಮ್ ಪರಮೇಶ್ವರೇ ವಿಶ್ವಸಿತವಾನ್ ತಚ್ಚ ತಸ್ಯ ಪುಣ್ಯಾಯಾಗಣ್ಯತ ಸ ಚೇಶ್ವರಸ್ಯ ಮಿತ್ರ ಇತಿ ನಾಮ ಲಭಿದಾನ್ | 24 ಪಶ್ಯತ ಮಾನವಃ ಕರ್ಮ್ಯಭ್ಯಃ ಸಪುಣ್ಯೇಕ್ರಿಯತೇ ನ ಚೈಕಾಕಿನಾ ಪ್ರತ್ಯಯೇನ | 25 ತದ್ವದ್ ಯಾ ರಾಹಬ್ಯಾ಼ಮಿಕಾ ವಾರಾಜ್ಞನಾ ಚಾರಾನ್ ಅನುಗೃಹ್ಯಾಪರೇಣ ಮಾರ್ಗೇಣ ವಿಸಸರ್ಜ ಸಾಪಿ ಕಿಂ ಕರ್ಮ್ಯಭ್ಯೋ ನ ಸಪುಣ್ಯೇಕೃತಾ? 26 ಅತಃಪವಾತ್ಮಹೀನೋ ದೇಹೋ ಯಥಾ ಮೃತೋಽಸ್ತಿ ತಥೈವ ಕರ್ಮ್ಯಹೀನಃ ಪ್ರತ್ಯಯೋಽಪಿ ಮೃತೋಽಸ್ತಿ |

3 ಹೇ ಮಮ ಭ್ರಾತರಃ, ಶಿಕ್ಷಕೈರಸ್ಮಾಭಿ ಗುರುತರದಂಡೋ ಲಪ್ಸತ ಇತಿ ಜ್ಞಾತ್ವಾ ಯೂಯಮ್ ಅನೇಕೇ ಶಿಕ್ಷಕಾ ಮಾ ಭವತ | 2 ಯತಃ ಸರ್ವೇಽ ವಯಂ ಬಹುವಿಷಯೇಷು ಸ್ವಲಾಮಃ, ಯಃ ಕಶ್ಚಿದ್ ವಾಕ್ಯೇ ನ ಸ್ಥಲತಿ ಸ ಸಿದ್ಧಪುರುಷಃ ಕೃತ್ವಂ ವಶೀಕರ್ತುಂ ಸಮರ್ಥಶ್ಚಾಸ್ತಿ | 3 ಪಶ್ಯತ ವಯಮ್ ಅಶ್ವಾನ್ ವಶೀಕರ್ತುಂ ತೇಷಾಂ ವಕ್ತ್ರೇಷು ಖಲೀನಾನ್ ನಿಧಾಯ ತೇಷಾಂ ಕೃತ್ವಂ ಶರೀರಮ್ ಅನುವರ್ತಯಾಮಃ | 4 ಪಶ್ಯತ ಯೇ ಪೋತಾ ಅಶೀವ ಬೃಹದಾಕಾರಾಃ ಪ್ರಚಣ್ಣವಾತ್ಯೈಶ್ಚ ಚಾಲಿತಾಸ್ತೇಽಪಿ ಕರ್ಣಧಾರಸ್ಯ ಮನೋಽಭಿಮತಾದ್ ಅತಿಕ್ಷುದ್ರೇಣ ಕರ್ಣೇನ ವಾಘೈತಂ ಸ್ಥಾನಂ ಪ್ರತ್ಯನುವರ್ತಂತೇ | 5 ತದ್ವದ್ ರಸನಾಪಿ ಕ್ಷುದ್ರತರಾಜ್ಞಂ ಸನ್ವೀ ದರ್ಪವಾಕ್ಯಾನಿ ಭಾಷತೇ | ಪಶ್ಯ ಕೀದ್ಯಜ್ಞಹಾರಣ್ಯಂ ದಹ್ಯತೇ ಽಲ್ವೇನ ವಹ್ನಿನಾ | 6 ರಸನಾಪಿ ಭವೇದ್ ವಹ್ನಿರಧರ್ಮ್ಯರೂಪಪಿಷ್ಪವೇ | ಅಸ್ಮದಜ್ಞೇಷು ರಸನಾ ತಾದೃಶಂ ಸನ್ನಿಷ್ಠತಿ ಸಾ ಕೃತ್ವಂ ದೇಹಂ ಕಲಜ್ಜಯತಿ ಸೃಷ್ಟಿರಥಸ್ಯ ಚಕ್ರಂ ಪ್ರಜ್ವಲಯತಿ ನರಕಾನಲೇನ ಜ್ವಲತಿ ಚ | (Geenna g1067) 7 ಪಶುಪಕ್ಷ್ಯುರೋಗಜಲಚರಾಣಾಂ ಸರ್ವೇಷಾಂ ಸ್ವಭಾವೋ ದಮಯಿತುಂ ಶಕ್ಯತೇ ಮಾನುಷಿಕಸಸ್ವಭಾವೇನ ದಮಯಾಚ್ಛಕ್ರೇ ಚ | 8 ಕಿನ್ನು ಮಾನವಾನಾಂ ಕೇನಾಪಿ ಜಿಹ್ವಾ ದಮಯಿತುಂ ನ ಶಕ್ಯತೇ ಸಾ ನ ನಿವಾರ್ಯಮ್ ಅನಿಷ್ಠಂ ಹಲಾಹಲವಿಷೇಣ ಪೂರ್ಣಾ ಚ | 9 ತಯಾ ವಯಂ ಪಿತರಮ್ ಈಶ್ವರಂ ಧನ್ಯಂ ವದಾಮಃ, ತಯಾ ಚೇಶ್ವರಸ್ಯ ಸಾದೃಶ್ಯೇ ಸೃಷ್ಟ್ವಾನ್ ಮಾನವಾನ್ ಶಪಾಮಃ | 10 ಏಕಸ್ಮಾದ್ ವದನಾದ್ ಧನ್ಯವಾದಶಾಪೌ ನಿರ್ಗಚ್ಛತಃ | ಹೇ ಮಮ ಭ್ರಾತರಃ, ಏತಾದೃಶಂ ನ ಕರ್ತವ್ಯಂ | 11 ಪ್ರಸ್ತವಣಃ ಕಿಮ್ ಏಕಸ್ಮಾತ್ ಛಿದ್ರಾತ್ ಮಿಷ್ಠಂ ತಿಕ್ಷಣ್ಯ ತೋಯಂ ನಿರ್ಗಮಯತಿ? 12 ಹೇ ಮಮ ಭ್ರಾತರಃ, ಉಡುಮ್ಪರತರಃ ಕಿಂ ಜಿತಫಲಾನಿ ದ್ರಾಕ್ಷಾಲತಾ ವಾ ಕಿಮ್ ಉಡುಮ್ಪರಫಲಾನಿ ಫಲಿತುಂ ಶಕ್ನೋತಿ? ತದ್ವದ್ ಏಕಃ ಪ್ರಸ್ತವಣೋ ಲವಣಮಿಷ್ಟೇ ತೋಯೇ ನಿರ್ಗಮಯಿತುಂ ನ ಶಕ್ನೋತಿ |

13 ಯುಷ್ಮಾಕಂ ಮಧ್ಯೇ ಜ್ಞಾನೀ ಸುಬೋಧಶ್ಚ ಕ ಆಸ್ತೇ? ತಸ್ಯ ಕರ್ಮೋಣಿ ಜ್ಞಾನಮೂಲಕಮ್ಯುದತಾಯುಕ್ತಾನೀತಿ ಸದಾಚಾರಾತ್ ಸ ಪ್ರಮಾಣಯತು | 14 ಕಿನ್ನು ಯುಷ್ಮದನ್ವೇಕರಣಮಧ್ಯೇ ಯದಿ ತಿಕ್ತೇಷ್ಯಾ ವಿವಾದೇಚ್ಛಾ ಚ ವಿದ್ಯತೇ ತರ್ಹಿ ಸ ತ್ವಮತಸ್ಯ ವಿರುದ್ಧಂ ನ ಶ್ಲಾಘ್ಯಂ ನ ಚಾನುತಂ ಕಥಯತ | 15 ತಾದೃಶಂ ಜ್ಞಾನಮ್ ಉದ್ಧಾರ್ಷಾದ್ ಆಗತಂ ನಹಿ ಕಿನ್ನು ಪಾರ್ಥಿವಂ ಶರೀರಿ ಭೌತಿಕಣ್ಣಿ | 16 ಯತೋ ಹೇತೋರೀಷ್ಯಾ ವಿವಾದೇಚ್ಛಾ ಚ ಯತ್ರ ವೇದ್ಯೇತೇ ತತ್ರೈವ ಕಲಹಃ ಸರ್ವಂ ದುಷ್ಕೃತಃ ವಿದ್ಯತೇ | 17 ಕಿನ್ನೂರ್ಷಾದ್ ಆಗತಂ ಯತ್ ಜ್ಞಾನಂ ತತ್ ಪ್ರಥಮಂ ಶುಚಿ ತತಃ ಪರಂ ಶಾನ್ತಂ ಕ್ಷಾನ್ತಮ್ ಅಶುಸನ್ನೇಯಂ ದಯಾದಿಸತ್ಯಲೈಃ ಪರಿಪೂರ್ಣಮ್ ಅಸನ್ನಿಗಂ ನಿಷ್ಪಟಃ ಭವತಿ | 18 ಶಾನ್ತಾಚಾರಿಭಿಃ ಶಾನ್ತಾ ಧರ್ಮಫಲಂ ರೋಪ್ಯತೇ |

4 ಯುಷ್ಮಾಕಂ ಮಧ್ಯೇ ಸಮರಾ ರಣಶ್ಚ ಕುತ ಉತ್ಪದ್ಯಂತೇ? ಯುಷ್ಮದಭೃಶಿಬಿರಾಶ್ರಿತಾಭ್ಯಃ ಸುಖೇಚ್ಛಾಭ್ಯಃ ಕಿಂ ನೋತ್ಪದ್ಯಂತೇ?

2 ಯೂಯಂ ವಾಙ್ಮಥ ಕಿನ್ನು ನಾಪ್ನುಥ, ಯೂಯಂ ನರಹತ್ಯಾಮ್ ಈರ್ಷ್ಯಾಙ್ಗು ಕುರುಥ ಕಿನ್ನು ಕೃತಾರ್ಥಾ ಭವಿತುಂ ನ ಶಕ್ನುಥ, ಯೂಯಂ ಯುದ್ಧಥ ರಣಂ ಕುರುಥ ಚ ಕಿನ್ನಪ್ರಾಪ್ನಾಸ್ವಿಷ್ಯಥ, ಯತೋ ಹೇತೋಃ ಪ್ರಾರ್ಥನಾಂ ನ ಕುರುಥ | 3 ಯೂಯಂ ಪ್ರಾರ್ಥಯಧ್ಯೇ ಕಿನ್ನು ನ ಲಭ್ಯಧೇ ಯತೋ ಹೇತೋಃ ಸ್ವಸುಖಭೋಗೇಷು ವ್ಯಯಾರ್ಥಂ ಕು ಪ್ರಾರ್ಥಯಧ್ಯೇ | 4 ಹೇ ವ್ಯಭಿಚಾರಿಣೋ ವ್ಯಭಿಚಾರಿಣ್ಯಶ್ಚ, ಸಂಸಾರಸ್ಯ ಯತ್ ಮೈತ್ರಂ ತದ್ ಈಶ್ವರಸ್ಯ ಶಾತ್ರವಮಿತಿ ಯೂಯಂ ಕಿಂ ನ ಜಾನೀಥ? ಅತ ಏವ ಯಃ ಕಶ್ಚಿತ್ ಸಂಸಾರಸ್ಯ ಮಿತ್ರಂ ಭವಿತುಮ್ ಅಭಿಲಷತಿ ಸ ಏವೇಶ್ವರಸ್ಯ ಶತ್ರು ಭವತಿ | 5 ಯೂಯಂ ಕಿಂ ಮನ್ಯಧ್ಯೇ? ಶಾಸ್ತ್ರಸ್ಯ ವಾಕ್ಯಂ ಕಿಂ ಫಲಹೀನಂ ಭವೇತ್? ಅಸ್ತದನ್ವರ್ವಾಸೀ ಯ ಆತ್ಮಾ ಸ ವಾ ಕಿಮ್ ಈರ್ಷ್ಯಾರ್ಥಂ ಪ್ರೇಮ ಕರೋತಿ? 6 ತನ್ನಹಿ ಕಿನ್ನು ಸ ಪ್ರತುಲಂ ವರಂ ವಿತರತಿ ತಸ್ಮಾದ್ ಉಕ್ತಮಾಸ್ತೇ ಯಥಾ, ಆತ್ಮಾಭಿಮಾನಲೋಕಾನಾಂ ವಿಪಕ್ಷೋ ಭವತೀಶ್ವರಃ | ಕಿನ್ನು ತೇನ್ಯೈವ ನಮ್ಯೇಭ್ಯಃ ಪ್ರಸಾದಾದ್ ದೀಯತೇ ವರಃ | 7 ಅತಏವ ಯೂಯಮ್ ಈಶ್ವರಸ್ಯ ವಶ್ಯಾ ಭವತ ಶಯತಾನಂ ಸಂರುನ್ಯ ತೇನ ಸ ಯುಷ್ಮತಃ ಪಲಾಯಿಷ್ಯತೇ | 8 ಈಶ್ವರಸ್ಯ ಸಮೀಪವತ್ರಿನೋ ಭವತ ತೇನ ಸ ಯುಷ್ಮಾಕಂ ಸಮೀಪವತ್ರಿಃ ಭವಿಷ್ಯತಿ | ಹೇ ಪಾಪಿನಃ, ಯೂಯಂ ಸ್ವಕರಾನ್ ಪರಿಷ್ಕುರುಧ್ವಂ | ಹೇ ದ್ವಿಮನೋಲೋಕಾಃ, ಯೂಯಂ ಸ್ನಾನ್ವೇಕರಣಾನಿ ಶುಚೀನಿ ಕುರುಧ್ವಂ | 9 ಯೂಯಮ್ ಉದ್ವಿಜಧ್ವಂ ಶೋಚತ ವಿಲಪತ ಚ, ಯುಷ್ಮಾಕಂ ಹಾಸಃ ಶೋಕಾಯ, ಆನನ್ದಶ್ಚ ಕಾತರತಾಯೈ ಪರಿವತ್ಸೇತಾಂ | 10 ಪ್ರಭೋಃ ಸಮಕ್ಷಂ ನಮ್ರಾ ಭವತ ತಸ್ಮಾತ್ ಸ ಯುಷ್ಮಾನ್ ಉಚ್ಛೇಕರಿಷ್ಯತಿ | 11 ಹೇ ಭ್ರಾತರಃ, ಯೂಯಂ ಪರಸ್ಪರಂ ಮಾ ದೂಷಯತ | ಯಃ ಕಶ್ಚಿದ್ ಭ್ರಾತರಂ ದೂಷಯತಿ ಭ್ರಾತು ವಿಚಾರಙ್ಗು ಕರೋತಿ ಸ ವ್ಯವಸ್ಥಾಂ ದೂಷಯತಿ ವ್ಯವಸ್ಥಾಯಾಶ್ಚ ವಿಚಾರಂ ಕರೋತಿ | ತ್ವಂ ಯದಿ ವ್ಯವಸ್ಥಾಯಾ ವಿಚಾರಂ ಕರೋಷಿ ತರ್ಹಿ ವ್ಯವಸ್ಥಾಪಾಲಯಿತಾ ನ ಭವಸಿ ಕಿನ್ನು ವಿಚಾರಯಿತಾ ಭವಸಿ | 12 ಅದ್ವಿತೀಯೋ ವ್ಯವಸ್ಥಾಪಕೋ ವಿಚಾರಯಿತಾ ಚ ಸ ಏವಾಸ್ತೇ ಯೋ ರಕ್ಷಿತುಂ ನಾಶಯಿತ್ಯು ಪಾರಯತಿ | ಕಿನ್ನು ಕಸ್ತ್ವಂ ಯತ್ ಪರಸ್ಯ ವಿಚಾರಂ ಕರೋಷಿ? 13 ಅದ್ಯ ಶ್ಲೋ ವಾ ವಯಮ್ ಅಮುಕನಗರಂ ಗತ್ವಾ ತತ್ರ ವರ್ಷಮೇಕಂ ಯಾಪಯನ್ತೋ ವಾಣಿಜ್ಯಂ ಕರಿಷ್ಯಾಮಃ ಲಾಭಂ ಪ್ರಾಪ್ನಾಮ್ಯಶ್ಚೇತಿ ಕಥಾಂ ಭಾಷಮಾಣಾ ಯೂಯಮ್ ಇದಾನೀಂ ಶೃಣುತ | 14 ಶ್ವಃ ಕಿಂ ಘಟಿಷ್ಯತೇ ತದ್ ಯೂಯಂ ನ ಜಾನೀಥ ಯತೋ ಜೀವನಂ ವೋ ಭವೇತ್ ಕೀದೃಕ್ ತತ್ತು ಬಾಷ್ಪಸ್ವರೂಪಕಂ, ಕ್ಷಣಮಾತ್ರಂ ಭವೇದ್ ದೃಶ್ಯಂ ಲುಪ್ಯತೇ ಚ ತತಃ ಪರಂ | 15 ತದನುಕ್ತ್ವಾ ಯುಷ್ಮಾಕಮ್ ಇದಂ ಕಥನೀಯಂ ಪ್ರಭೋರಿಚ್ಛಾತೋ ವಯಂ ಯದಿ ಜೀವಾಮಸ್ಯಹ್ಯೇತತ್ ಕರ್ಮ ತತ್ ಕರ್ಮೇ ವಾ ಕರಿಷ್ಯಾಮ ಇತಿ | 16 ಕಿನ್ನಿದಾನೀಂ ಯೂಯಂ ಗರ್ವವಾಕ್ಯೈಃ ಶ್ಲಾಘನಂ ಕುರುಧ್ಯೇ ತಾದೃಶಂ ಸರ್ವಂ ಶ್ಲಾಘನಂ ಕುತ್ಸಿತಮೇವ | 17 ಅತೋ ಯಃ ಕಶ್ಚಿತ್ ಸತ್ಕರ್ಮ ಕರ್ತುಂ ವಿದಿತ್ವಾ ತನ್ನ ಕರೋತಿ ತಸ್ಯ ಪಾಪಂ ಜಾಯತೇ |

5 ಹೇ ಧನವನ್ತಃ, ಯೂಯಮ್ ಇದಾನೀಂ ಶೃಣುತ ಯುಷ್ಮಾಭಿರಾಗಮಿಷ್ಯತೇಶಹೇತೋಃ ಕ್ರಂದ್ಯತಾಂ ವಿಲಪ್ಯತಾಙ್ಗು | 2

ಯುಷ್ಮಾಕಂ ದ್ರವಿಣಂ ಜೀರ್ಣಂ ಕೀಟಭುಕ್ತಾಃ ಸುಚೇಲಕಾಃ | 3 ಕನಕಂ ರಜತಙ್ಗುಪಿ ವಿಕೃತಿಂ ಪ್ರಗಮಿಷ್ಯತಿ, ತತ್ಕಲಜಶ್ಚ ಯುಷ್ಮಾಕಂ ಪಾಪಂ ಪ್ರಮಾಣಯಿಷ್ಯತಿ, ಹುತಾಶವಚ್ಚ ಯುಷ್ಮಾಕಂ ಪಿಶಿತಂ ಖಾದಯಿಷ್ಯತಿ | ಇತ್ಯಮ್ ಅನಿಮಘಸ್ತೇಷು ಯುಷ್ಮಾಭಿಃ ಸಂಭೃತಂ ಧನಂ | 4 ಪಶ್ಯತ ಯೈಃ ಕೃಷಿವಲೈ ಯುಷ್ಮಾಕಂ ಶಸ್ತ್ರಾನಿ ಛಿನ್ನಾನಿ ತೇಭ್ಯೋ ಯುಷ್ಮಾಭಿ ಯದ್ ವೇತನಂ ಛಿನ್ನಂ ತದ್ ಉಚ್ಛೈ ರ್ಧನಿಂ ಕರೋತಿ ತೇಷಾಂ ಶಸ್ತ್ರಭೇದಕಾನಾಮ್ ಆರ್ತರಾವಃ ಸೇನಾಪತೇಃ ಪರಮೇಶ್ವರಸ್ಯ ಕರ್ಣಕುಹರಂ ಪ್ರವಿಷ್ಠಃ | 5 ಯೂಯಂ ಪೃಥಿವ್ಯಾಂ ಸುಖಭೋಗಂ ಕಾಮುಕತಾಙ್ಗುಶಿವವನ್ತಃ, ಮಹಾಭೋಜಸ್ಯ ದಿನ ಇವ ನಿಜಾನ್ವೇಕರಣಾನಿ ಪರಿತರ್ಪಿತವನ್ತಶ್ಚ | 6 ಅಪರಙ್ಗು ಯುಷ್ಮಾಭಿ ಧಾರ್ಮಿಕಸ್ಯ ದಣ್ಣಾಜ್ಞಾ ಹತ್ಯಾ ಚಾಕಾರಿ ತಥಾಪಿ ಸ ಯುಷ್ಮಾನ್ ನ ಪ್ರತಿರುದ್ಧವಾನ್ | 7 ಹೇ ಭ್ರಾತರಃ, ಯೂಯಂ ಪ್ರಭೋರಾಗಮನಂ ಯಾವದ್ ದೈರ್ಯಮಾಲಮ್ಬಧ್ವಂ | ಪಶ್ಯತ ಕೃಷಿವಲೋ

ಭೂಮೇ ಬಹುಮೂಲ್ಯಂ ಫಲಂ ಪ್ರತೀಕ್ಷಮಾಣೋ ಯಾವತ್ ಪ್ರಥಮಮ್ ಅನ್ವಿಮಘ್ನ ವೃಷ್ಟಿಜಲಂ ನ ಪ್ರಾಪ್ನೋತಿ ತಾವದ್
 ದೈರ್ಯಮ್ ಆಲಮ್ಪತೇ | 8 ಯೂಯಮಪಿ ದೈರ್ಯಮಾಲಮ್ಪ್ಪ್ಯ ಸ್ನಾನ್ತಃಕರಣಾನಿ ಸ್ಥಿರೀಕುರುತ, ಯತಃ ಪ್ರಭೋರುಪಸ್ಥಿತಿಃ
 ಸಮೀಪವರ್ತಿನ್ಯಭವತ್ | 9 ಹೇ ಭ್ರಾತರಃ, ಯೂಯಂ ಯದ್ ದಕ್ಷ್ಯಾ ನ ಭವೇತ ತದರ್ಥಂ ಪರಸ್ಪರಂ ನ ಗ್ಲಾಯತ, ಪಶ್ಯತ
 ವಿಚಾರಯಿತಾ ದ್ವಾರಸಮೀಪೇ ತಿಷ್ಠತಿ | 10 ಹೇ ಮಮ ಭ್ರಾತರಃ, ಯೇ ಭವಿಷ್ಯದ್ವಾದಿನಃ ಪ್ರಭೋ ನಾರ್ಮಾ ಭಾಷಿತವನ್ಮಾನ್
 ಯೂಯಂ ದುಃಖಸಹನಸ್ಯ ದೈರ್ಯಸ್ಯ ಚ ದೃಷ್ಟಾನ್ತಾನ್ ಜಾನೀತ | 11 ಪಶ್ಯತ ದೈರ್ಯಶೀಲಾ ಅಸ್ಮಾಭಿ ಧನ್ಯಾ ಉಚ್ಯಂತೇ |
 ಆಯೂಬೋ ದೈರ್ಯಂ ಯುಷ್ಮಾಭಿರಶಾವಿ ಪ್ರಭೋಃ ಪರಿಣಾಮಶ್ಚಾದರ್ಶಿ ಯತಃ ಪ್ರಭು ಬಹುಕೃಪಃ ಸಕರುಣಶ್ಚಾಸ್ಮಿ | 12 ಹೇ
 ಭ್ರಾತರಃ ವಿಶೇಷತ ಇದಂ ವದಾಮಿ ಸ್ವರ್ಗಸ್ಯ ವಾ ಪೃಥಿವ್ಯಾ ವಾನ್ಯವಸ್ತುನೋ ನಾಮ ಗೃಹೀತ್ವಾ ಯುಷ್ಮಾಭಿಃ ಕೋಽಪಿ ಶಪಥೋ
 ನ ಕ್ರಿಯತಾಂ, ಕಿನ್ತು ಯಥಾ ದಕ್ಷ್ಯಾ ನ ಭವತ ತದರ್ಥಂ ಯುಷ್ಮಾಕಂ ತಥೈವ ತನ್ನಹಿ ಚೇತಿವಾಕ್ಯಂ ಯಥೇಷ್ಟಂ ಭವತು | 13
 ಯುಷ್ಮಾಕಂ ಕಶ್ಚಿದ್ ದುಃಖೀ ಭವತಿ? ಸ ಪ್ರಾರ್ಥನಾಂ ಕರೋತು | ಕಶ್ಚಿದ್ ವಾನನ್ವಿತೋ ಭವತಿ? ಸ ಗೀತಂ ಗಾಯತು | 14
 ಯುಷ್ಮಾಕಂ ಕಶ್ಚಿತ್ ಪೀಡಿತೋ ಽಸ್ತಿ? ಸ ಸಮಿತೇಃ ಪ್ರಾಚೀನಾನ್ ಆಹ್ವಾತು ತೇ ಚ ಪಭೋ ನಾರ್ಮಾ ತಂ ತೈಲೇನಾಭಿಷಿಚ್ಯ
 ತಸ್ಯ ಕೃತೇ ಪ್ರಾರ್ಥನಾಂ ಕುರ್ವನ್ತು | 15 ತಸ್ಮಾದ್ ವಿಶ್ವಾಸಜಾತಪ್ರಾರ್ಥನಯಾ ಸ ರೋಗೀ ರಕ್ಷಾಂ ಯಾಸ್ಯತಿ ಪ್ರಭುಶ್ಚ ತಮ್
 ಉತ್ಥಾಪಯಿಷ್ಯತಿ ಯದಿ ಚ ಕೃತಪಾಪೋ ಭವೇತ್ ತರ್ಹಿ ಸ ತಂ ಕ್ಷಮಿಷ್ಯತೇ | 16 ಯೂಯಂ ಪರಸ್ಪರಮ್ ಅಪರಾಧಾನ್
 ಅಜ್ಞೇಕುರುದ್ಧಮ್ ಆರೋಗ್ಯಪ್ರಾರ್ಥಫಙ್ಚೈಕಜನೋ ಽನ್ಯಸ್ಯ ಕೃತೇ ಪ್ರಾರ್ಥನಾಂ ಕರೋತು ಧಾರ್ಮಿಕಸ್ಯ ಸಯತ್ನಾ ಪ್ರಾರ್ಥನಾ
 ಬಹುಶಕ್ತಿವಿಶಿಷ್ಟಾ ಭವತಿ | 17 ಯ ಬಲಿಯೋ ವಯಮಿವ ಸುಖದುಃಖಭೋಗೀ ಮರ್ತ್ಯ ಆಸೀತ್ ಸ ಪ್ರಾರ್ಥನಯಾನಾವೃಷ್ಟಿಂ
 ಯಾಚಿತವಾನ್ ತೇನ ದೇಶೇ ಸಾರ್ಥವತ್ಸರತ್ರಯಂ ಯಾವದ್ ವೃಷ್ಟಿರ್ನ ಬಭೂವ | 18 ಪಶ್ಯಾತ್ ತೇನ ಪುನಃ ಪ್ರಾರ್ಥನಾಯಾಂ
 ಕೃತಾಯಾಮ್ ಆಕಾಶಸ್ತೋತ್ರಯಾನ್ಯವರ್ಷೀತ್ ಪೃಥಿವೀ ಚ ಸ್ವಫಲಾನಿ ಪ್ರಾರೋಹಯತ್ | 19 ಹೇ ಭ್ರಾತರಃ, ಯುಷ್ಮಾಕಂ
 ಕಸ್ಮಿಂಶ್ಚಿತ್ ಸತ್ಯಮತಾದ್ ಭ್ರಷ್ಟೇ ಯದಿ ಕಶ್ಚಿತ್ ತಂ ಪರಾವರ್ತಯತಿ 20 ತರ್ಹಿ ಯೋ ಜನಃ ಪಾಪಿನಂ ವಿಪಥಭ್ರಮಣಾತ್
 ಪರಾವರ್ತಯತಿ ಸ ತಸ್ಮಾತ್ಮಾನಂ ಮೃತ್ಯುತ ಉದ್ಧರಿಷ್ಯತಿ ಬಹುಪಾಪಾನ್ಯಾವರಿಷ್ಯತಿ ಚೇತಿ ಜಾನಾತು |

೧ ಪಿತರಃ

1 ಪನ್ನ-ಗಾಲಾತಿಯಾ-ಕಪ್ಪದಕಿಯಾ-ಆಶಿಯಾ-ಬಿಧುನಿಯಾದೇಶೇಷು ಪ್ರವಾಸಿನೋ ಯೇ ವಿಕೀರ್ಣಲೋಕಾಃ 2 ಪಿತುರೀಶ್ವರಸ್ಯ ಪೂರ್ವನೀರ್ಣಯಾದ್ ಆತ್ಮನಃ ಪಾವನೇನ ಯೀಶುಖ್ರೀಷ್ಟಸ್ಯಾಜ್ಞಾಗ್ರಹಣಾಯ ಶೋಣಿತಪ್ರೋಕ್ಷಣಾಯ ಚಾಭಿರುಚಿತಾಸ್ತಾನ್ ಪ್ರತಿ ಯೀಶುಖ್ರೀಷ್ಟಸ್ಯ ಪ್ರೇರಿತಃ ಪಿತರಃ ಪತ್ರಂ ಲಿಖತಿ | ಯುಷ್ಮಾನ್ ಪ್ರತಿ ಬಾಹುಲೈನ ಶಾನ್ತಿಸಂಗ್ರಹಪ್ತ ಭೂಯಾಸ್ತಾಂ | 3 ಅಸ್ಮಾಕಂ ಪ್ರಭೋ ಯೀಶುಖ್ರೀಷ್ಟಸ್ಯ ತಾತ ಈಶ್ವರೋ ಧನ್ಯಃ, ಯತಃ ಸ ಸ್ವಕೀಯಬಹುಕೃಪಾತೋ ಮೃತಗಣಮಧ್ಯಾದ್ ಯೀಶುಖ್ರೀಷ್ಟಸ್ಯೋತ್ಥಾನೇನ ಜೀವನಪ್ರತ್ಯಾಶಾರ್ಥಮ್ ಅರ್ಥತೋ 4 ಸ್ತುತಿಯನಿಷ್ಕಲಜ್ಞಾಮಾನಸಮೃತ್ತಿಪ್ರಾಪ್ತರ್ಥಮ್ ಅಸ್ಮಾನ್ ಪುನ ಜನಯಾಮಾಸ | ಸಾ ಸಮೃತ್ತಿಃ ಸ್ವರ್ಗೇ ಸ್ಮಾಕಂ ಕೃತೇ ಸಙ್ಘಿತಾ ತಿಷ್ಠತಿ, 5 ಯೂಯಂಇಚ್ಛೇಶ್ವರಸ್ಯ ಶಕ್ತಿತಃ ಶೇಷಕಾಲೇ ಪ್ರಕಾಶಪರಿತ್ರಾಣಾರ್ಥಂ ವಿಶ್ವಾಸೇನ ರಕ್ತೃದ್ಧೇ | 6 ತಸ್ಮಾದ್ ಯೂಯಂ ಯದ್ವಿಷ್ಣಾನನ್ನೇನ ಪ್ರಪುಲ್ಲಾ ಭವಥ ತಥಾಪಿ ಸಾಮೃತಂ ಪ್ರಯೋಜನಹೇತೋಃ ಕಿಯತ್ಕಾಲಪರ್ಯಂತಂ ನಾನಾವಿಧಪರೀಕ್ಷಾಭಿಃ ಕ್ಲಿಶ್ಯದ್ಧೇ | 7 ಯತೋ ವಹ್ನಿನಾ ಯಸ್ಯ ಪರೀಕ್ಷಾ ಭವತಿ ತಸ್ಮಾತ್ ನಶ್ವರಸುವರ್ಣಾದಪಿ ಬಹುಮೂಲ್ಯಂ ಯುಷ್ಮಾಕಂ ವಿಶ್ವಾಸರೂಪಂ ಯತ್ ಪರೀಕ್ಷಿತಂ ಸ್ವರ್ಣಂ ತೇನ ಯೀಶುಖ್ರೀಷ್ಟಸ್ಯಾಗಮನಸಮಯೇ ಪ್ರಶಂಸಾಯಾಃ ಸಮಾದರಸ್ಯ ಗೌರವಸ್ಯ ಚ ಯೋಗ್ಯತಾ ಪ್ರಾಪ್ತವ್ಯಾ | 8 ಯೂಯಂ ತಂ ಖ್ರೀಷ್ಟಮ್ ಅದೃಷ್ಟ್ವಾಪಿ ತಸ್ಮಿನ್ ಪ್ರೀಯದ್ಧೇ ಸಾಮೃತಂ ತಂ ನ ಪಶ್ಯನ್ನೋಽಪಿ ತಸ್ಮಿನ್ ವಿಶ್ವಸನ್ನೋಽನಿರ್ವಚನೀಯೇನ ಪ್ರಭಾವಯುಕ್ತೇನ ಚಾನನ್ನೇನ ಪ್ರಪುಲ್ಲಾ ಭವಥ, 9 ಸ್ವವಿಶ್ವಾಸಸ್ಯ ಪರಿಣಾಮರೂಪಮ್ ಆತ್ಮನಾಂ ಪರಿತ್ರಾಣಂ ಲಭದ್ಧೇ ಚ | 10 ಯುಷ್ಮಾಸು ಯೋಽನುಗ್ರಹೋ ವರ್ತತೇ ತದ್ವಿಷಯೇ ಯ ಈಶ್ವರೀಯವಾಕ್ಯಂ ಕಥಿತವನ್ನಸ್ತೇ ಭವಿಷ್ಯದ್ವಾದಿನಸ್ತಸ್ಯ ಪರಿತ್ರಾಣಸ್ಯಾನ್ವೇಷಣಮ್ ಅನುಸನ್ಧಾನಂ ಕೃತವನ್ತಃ | 11 ವಿಶೇಷತಸ್ತೇಷಾಮನ್ನವ್ವಾಸೀ ಯಃ ಖ್ರೀಷ್ಟಸ್ಯಾತ್ಮಾ ಖ್ರೀಷ್ಟೇ ವತ್ರಿಷ್ಯಮಾಣಾನಿ ದುಃಖಾನಿ ತದನುಗಮಿಪ್ರಭಾವಂ ಪೂರ್ವಂ ಪ್ರಾಕಾಶಯತ್ ತೇನ ಕಃ ಕೀದೃಶೋ ವಾ ಸಮಯೋ ನಿರದಿಶ್ಯತೈತಸ್ಯಾನುಸನ್ಧಾನಂ ಕೃತವನ್ತಃ | 12 ತತಸ್ತೈ ವಿಷಯೈಸ್ತೇ ಯನ್ಮ ಸ್ಯಾನ್ ಕಿನ್ತಸ್ಯಾನ್ ಉಪಕರ್ಮಣೈತತ್ ತೇಷಾಂ ನಿಕಟೇ ಪ್ರಾಕಾಶತ | ಯಾಂಶ್ಚ ತಾನ್ ವಿಷಯಾನ್ ದಿವ್ಯದೂತಾ ಅಪ್ರವನತಶಿರಸೋ ನಿರೀಕ್ಷಿತುಮ್ ಅಭಿಲಷನ್ತಿ ತೇ ವಿಷಯಾಃ ಸಾಮೃತಂ ಸ್ವರ್ಗತ್ ಪ್ರೇಷಿತಸ್ಯ ಪವಿತ್ರಸ್ಯಾತ್ಮನಃ ಸಹಾಯ್ಯಾದ್ ಯುಷ್ಮತ್ಪ್ರಮೀಪೇ ಸುಸಂವಾದಪ್ರಚಾರಯಿತ್ಯಭಿಃ ಪ್ರಾಕಾಶನ್ತ | 13 ಅತಃವ ಯೂಯಂ ಮನಃಕಟಿಬನ್ಧನಂ ಕೃತ್ವಾ ಪ್ರಬುದ್ಧಾಃ ಸನ್ನೋ ಯೀಶುಖ್ರೀಷ್ಟಸ್ಯ ಪ್ರಕಾಶಸಮಯೇ ಯುಷ್ಮಾಸು ವತ್ರಿಷ್ಯಮಾನಸ್ಯಾನುಗ್ರಹಸ್ಯ ಸಮೂರ್ಣಂ ಪ್ರತ್ಯಾಶಾಂ ಕುರುತ | 14 ಅಪರಂ ಪೂರ್ವಿಯಾಜ್ಞಾನತಾವಸ್ಥಾಯಾಃ ಕುಶ್ಚಿತಾಭಿಲಾಷಾಣಾಂ ಯೋಗ್ಯಮ್ ಆಚಾರಂ ನ ಕುರ್ವನ್ನೋ ಯುಷ್ಮದಾಹ್ವಾನಕಾರೀ ಯಥಾ ಪವಿತ್ರೋಽಸ್ಮಿ 15 ಯೂಯಮಪ್ಯಾಜ್ಞಾಗ್ರಹಿಸನ್ತಾನಾ ಇವ ಸರ್ವಸ್ಮಿನ್ ಆಚಾರೇ ತಾದೃಕ್ ಪವಿತ್ರಾ ಭವತ | 16 ಯತೋ ಲಿಖಿತಮ್ ಆಸ್ತೇ, ಯೂಯಂ ಪವಿತ್ರಾಸ್ತಿಷ್ಠತ ಯಸ್ಮಾದಹಂ ಪವಿತ್ರಃ | 17 ಅಪರಂ ಯೋ ವಿನಾಪಕ್ಷಪಾತಮ್ ಏಕೈಕಮಾನುಷಸ್ಯ ಕರ್ಮಾನುಸಾರಾದ್ ವಿಚಾರಂ ಕರೋತಿ ಸ ಯದಿ ಯುಷ್ಮಾಭಿಸ್ತಾತ ಆಖ್ಯಾಯತೇ ತಕಿಂ ಸ್ವಪ್ರವಾಸಸ್ಯ ಕಾಲೋ ಯುಷ್ಮಾಭಿ ಭೀತ್ಯಾ ಯಾಪ್ಯತಾಂ | 18 ಯೂಯಂ ನಿರರ್ಥಕಾತ್ ಪೈತ್ಯಕಾಚಾರಾತ್ ಕ್ಷಯಣೀಯೈ ರೂಪಸುವರ್ಣಾದಿಭಿ ಮುರ್ಮುಕ್ತಿಂ ನ ಪ್ರಾಪ್ಯ 19 ನಿಷ್ಕಲಜ್ಞನಿರ್ಮಲಮೇಷವಾವಕಸ್ಯೇವ ಖ್ರೀಷ್ಟಸ್ಯ ಬಹುಮೂಲೈನ ರುಧಿರೇಣ ಮುಕ್ತಿಂ ಪ್ರಾಪ್ತವನ್ತ ಇತಿ ಜಾನೀಥ | 20 ಸ ಜಗತೋ ಭಿತ್ತಿಮೂಲಸ್ಯಾಪನಾತ್ ಪೂರ್ವಂ ನಿಯುಕ್ತಃ ಕಿನ್ತು ಚರಮದಿನೇಷು ಯುಷ್ಮದರ್ಥಂ ಪ್ರಕಾಶಿತೋಽಭವತ್ | 21 ಯುತಸ್ತೇನೈವ ಮೃತಗಣಾತ್ ತಸ್ಮೋತ್ಥಾಪಯಿತರಿ ತಸ್ಮೈ ಗೌರವದಾತರಿ ಚೇಶ್ವರೇ ವಿಶ್ವಸಿದ್ ತಸ್ಮಾದ್ ಈಶ್ವರೇ ಯುಷ್ಮಾಕಂ ವಿಶ್ವಾಸಃ ಪ್ರತ್ಯಾಶಾ ಚಾಸ್ತೇ | 22 ಯೂಯಮ್ ಆತ್ಮನಾ ಸತ್ಯಮತಸ್ಯಾಜ್ಞಾಗ್ರಹಣದ್ವಾರಾ ನಿಷ್ಕಪಟಯ ಭ್ರಾತೃಪ್ರೇಮ್ನೇ ಪಾವಿತಮನಸೋ ಭೂತ್ವಾನಿರ್ಮಲಾನ್ತಃಕರಣೈಃ ಪರಸ್ಪರಂ ಗಾಢಂ ಪ್ರೇಮ ಕುರುತ | 23 ಯಸ್ಮಾದ್ ಯೂಯಂ ಕ್ಷಯಣೀಯವೀರ್ಯಾತ್ ನಹಿ ಕಿನ್ತು ಕ್ಷಯಣೀಯವೀರ್ಯಾದ್ ಈಶ್ವರಸ್ಯ ಜೀವನದಾಯಕೇನ ನಿತ್ಯಸ್ಯಾಯಿನಾ ವಾಕ್ಯೇನ ಪುನರ್ಜನ್ಮ ಗೃಹೀತವನ್ತಃ | (aiOn g165) 24 ಸರ್ವಪ್ರಾಣೇ ತೃಣೈಸ್ತುಲ್ಯಸ್ತತೇಜಸ್ಸಣಿಪುಷ್ಪವತ್ | ತೃಣಾನಿ ಪರಿಶುಷ್ಕತಿ ಪುಷ್ಪಾಣಿ ನಿಪತನ್ತಿ ಚ | 25 ಕಿನ್ತು ವಾಕ್ಯಂ ಪರೇಶಸ್ಯಾನಂತಕಾಲಂ ವಿತಿಷ್ಠತೇ | ತದೇವ ಚ ವಾಕ್ಯಂ ಸುಸಂವಾದೇನ ಯುಷ್ಮಾಕಮ್ ಅನ್ವಿಕೇ ಪ್ರಕಾಶಿತಂ | (aiOn g165)

2 ಸರ್ವಾನ್ ದ್ವೇಷಾನ್ ಸರ್ವಾಂಶ್ಚ ಛೇದನಾನ್ ಕಾಪಟ್ಯನೀರ್ಯಾಃ ಸಮಸ್ತಗ್ಲಾನಿಕಥಾಶ್ಚ ದೂರೀಕೃತ್ಯ 2 ಯುಷ್ಮಾಭಿಃ ಪರಿತ್ರಾಣಾಯ ವೃದ್ಧಿಪ್ರಾಪ್ತರ್ಥಂ ನವಜಾತಶಿಶುಭಿವ ಪ್ರಕೃತಂ ವಾಗ್ಬುಧ್ಧಂ ಪಿಪಾಸ್ಯತಾಂ | 3 ಯತಃ ಪ್ರಭು ಮಧುರ ಏತಸ್ಯಾಸ್ವಾದಂ

ಯೂಯಂ ಪ್ರಾಪ್ತವನ್ತಃ | 4 ಅಪರಂ ಮಾನುಷ್ಯೈರವಜ್ಞಾತಸ್ಯ ಕಿನ್ವೀಶ್ವರೇಣಾಭಿರುಚಿತಸ್ಯ ಬಹುಮೂಲ್ಯಸ್ಯ ಜೀವತ್ಪಸ್ತರಸ್ಯೇವ ತಸ್ಯ ಪ್ರಭೋಃ ಸನ್ನಿಧಿಮ್ ಆಗತಾ 5 ಯೂಯಮಪಿ ಜೀವತ್ಪಸ್ತರಾ ಇವ ನಿಚೀಯಮಾನಾ ಆತ್ಮಿಕಮನ್ನಿರಂ ಖ್ರೀಷ್ಣೇನ ಯೇಶುನಾ ಚೇಶ್ವರತೋಷಕಾಣಾಮ್ ಆತ್ಮಿಕಬಲೀನಾಂ ದಾನಾರ್ಥಂ ಪವಿತ್ರೋ ಯಾಜಕವರ್ಗೋ ಭವಥ | 6 ಯತಃ ಶಾಸ್ತ್ರೇ ಲಿಖಿತಮಾಸ್ಮೇ, ಯಥಾ, ಪಶ್ಯ ಪಾಷಾಣ ಏಕೋ 5 ಸ್ತೀ ಸೀಯೋನಿ ಸ್ಥಾಪಿತೋ ಮಯಾ | ಮುಖ್ಯಕೋಣಸ್ಯ ಯೋಗ್ಯಃ ಸ ವೃತ್ತಶ್ಚಾತೀವ ಮೂಲ್ಯವಾನ್ | ಯೋ ಜನೋ ವಿಶ್ವಸೇತ್ ತಸ್ಮಿನ್ ಸ ಲಜ್ಜಾಂ ನ ಗಮಿಷ್ಯತಿ | 7 ವಿಶ್ವಾಸಿನಾಂ ಯುಷ್ಮಾಕಮೇವ ಸಮೀಪೇ ಸ ಮೂಲ್ಯವಾನ್ ಭವತಿ ಕಿನ್ವವಿಶ್ವಾಸಿನಾಂ ಕೃತೇ ನಿಚೇತ್ಯಭಿರವಜ್ಞಾತಃ ಸ ಪಾಷಾಣಃ ಕೋಣಸ್ಯ ಭಿತ್ತಿಮೂಲಂ ಭೂತ್ತಾ ಬಾಧಾಜನಕಃ ಪಾಷಾಣಃ ಸ್ವಲನಕಾರಕಶ್ಚ ಶ್ರೈಲೋ ಜಾತಃ | 8 ತೇ ಚಾವಿಶ್ವಾಸಾದ್ ವಾಕ್ಯೇನ ಸ್ವಲನ್ನಿ ಸ್ವಲನೇ ಚ ನಿಯುಕ್ತಾಃ ಸನ್ನಿ | 9 ಕಿನ್ವು ಯೂಯಂ ಯೇನಾನ್ತಕಾರಮಧ್ಯಾತ್ ಸ್ವಕೀಯಾತ್ಪರ್ಯದೀಪ್ತಿಮಧ್ಯಮ್ ಆಹೂತಾಸ್ತಸ್ಯ ಗುಣಾನ್ ಪ್ರಕಾಶಯಿತುಮ್ ಅಭಿರುಚಿತೋ ವಂಶೋ ರಾಜಕೀಯೋ ಯಾಜಕವರ್ಗಃ ಪವಿತ್ರಾ ಚಾತಿರಧಿಕರ್ತೃವ್ಯಾಃ ಪ್ರಜಾಶ್ಚ ಜಾತಾಃ | 10 ಪೂರ್ವಂ ಯೂಯಂ ತಸ್ಯ ಪ್ರಜಾ ನಾಭವತ ಕಿನ್ವಿದಾನೀಮ್ ಈಶ್ವರಸ್ಯ ಪ್ರಜಾ ಆದ್ಧೇ | ಪೂರ್ವಮ್ ಅನನುಕಮ್ಪಿತಾ ಅಭವತ ಕಿನ್ವಿದಾನೀಮ್ ಅನುಕಮ್ಪಿತಾ ಆದ್ಧೇ | 11 ಹೇ ಪ್ರಿಯತಮಾಃ, ಯೂಯಂ ಪ್ರವಾಸಿನೋ ವಿದೇಶಿನಶ್ಚ ಲೋಕಾ ಇವ ಮನಸಃ ಪ್ರಾತಿಕೂಲ್ಯೇನ ಯೋಧಿಭ್ಯಃ ಶಾರೀರಿಕಸುಖಾಭಿಲಾಷೇಭ್ಯೋ ನಿವರ್ತೃಧ್ಯಮ್ ಇತ್ಯಹಂ ವಿನಯೇ | 12 ದೇವಪೂಜಕಾನಾಂ ಮಧ್ಯೇ ಯುಷ್ಮಾಕಮ್ ಆಚಾರ ಏವಮ್ ಉತ್ತಮೋ ಭವತು ಯಥಾ ತೇ ಯುಷ್ಮಾನ್ ದುಷ್ಕರ್ಮಕಾರಿಲೋಕಾನಿವ ಪುನರ್ ನ ನಿನ್ದನ್ತಃ ಕೃಪಾದೃಷ್ಟಿದೀನೇ ಸ್ವಚಕ್ಷುರ್ಗೋಚರೀಯಸತ್ತ್ವಿಯಾಭ್ಯ ಈಶ್ವರಸ್ಯ ಪ್ರಶಂಸಾಂ ಕುರ್ಯುಃ | 13 ತತೋ ಹೇತೋ ಯೂರ್ಯಂ ಪ್ರಭೋರನುರೋಧಾತ್ ಮಾನವಸ್ಯಷ್ಟಾನಾಂ ಕರ್ತೃತ್ವಪದಾನಾಂ ವಶೀಭವತ ವಿಶೇಷತೋ ಭೂಪಾಲಸ್ಯ ಯತಃ ಸ ಶ್ರೇಷ್ಠಃ, 14 ದೇಶಾದ್ಯಕ್ಷಾಣಾ ಇ ಯತಸ್ತೇ ದುಷ್ಕರ್ಮಕಾರಿಣಾಂ ದಣ್ಡದಾನಾರ್ಥಂ ಸತ್ಕರ್ಮಕಾರಿಣಾಂ ಪ್ರಶಂಸಾರ್ಥ ಇ ತೇನ ಪ್ರೇರಿತಾಃ | 15 ಇತ್ಯಂ ನಿರೋಧಮಾನುಷಾಣಾಮ್ ಅಜ್ಞಾನತ್ಯಂ ಯತ್ ಸದಾಚಾರಿಭಿ ಯುಷ್ಮಾಭಿ ನಿರುತ್ತರೀಕ್ರಿಯತೇ ತದ್ ಈಶ್ವರಸ್ಯಾಭಿಮತಂ | 16 ಯೂಯಂ ಸ್ವಾಧೀನಾ ಇವಾಚರತ ತಥಾಪಿ ದುಷ್ಕತಾಯಾ ವೇಷಸ್ವರೂಪಾಂ ಸ್ವಾಧೀನತಾಂ ಧಾರಯನ್ತ ಇವ ನಹಿ ಕಿನ್ವೀಶ್ವರಸ್ಯ ದಾಸಾ ಇವ | 17 ಸರ್ವಾನ್ ಸಮಾದ್ರಿಯದ್ಧಂ ಭ್ರಾತೃವರ್ಗೇ ಪ್ರೀಯದ್ಧಮ್ ಈಶ್ವರಾದ್ ಬಿಭೀತ ಭೂಪಾಲಂ ಸಮ್ಯನ್ಯದ್ಧಂ | 18 ಹೇ ದಾಸಾಃ ಯೂಯಂ ಸಮ್ನೋರ್ಧರೇಣ ಪ್ರಭೂನಾಂ ವಶ್ಯಾ ಭವತ ಕೇವಲಂ ಭದ್ರಾಣಾಂ ದಯಾಲೂನಾ ಇ ನಹಿ ಕಿನ್ವನ್ಯಜೂನಾಮಪಿ | 19 ಯತೋ 5ನ್ಯಾಯೇನ ದುಃಖಭೋಗಕಾಲ ಈಶ್ವರಚಿನ್ತಯಾ ಯತ್ ಕ್ಲೇಶಸಹನಂ ತದೇವ ಪ್ರಿಯಂ | 20 ಪಾಪಂ ಕೃತ್ವಾ ಯುಷ್ಮಾಕಂ ಚವೇಟಾಘಾತಸಹನೇನ ಕಾ ಪ್ರಶಂಸಾ? ಕಿನ್ವು ಸದಾಚಾರಂ ಕೃತ್ವಾ ಯುಷ್ಮಾಕಂ ಯದ್ ದುಃಖಸಹನಂ ತದೇವೇಶ್ವರಸ್ಯ ಪ್ರಿಯಂ | 21 ತದರ್ಥಮೇವ ಯೂಯಮ್ ಆಹೂತಾ ಯತಃ ಖ್ರೀಷ್ಣೋಽಪಿ ಯುಷ್ಮನ್ನಿಮಿತ್ತಂ ದುಃಖಂ ಭುಕ್ತ್ವಾ ಯೂಯಂ ಯತ್ ತಸ್ಯ ಪದಚಿಹ್ನೈ ವರ್ಜೇತ ತದರ್ಥಂ ದೃಷ್ಟಾನ್ವಮೇಕಂ ದರ್ಶಿತವಾನ್ | 22 ಸ ಕಿಮಪಿ ಪಾಪಂ ನ ಕೃತವಾನ್ ತಸ್ಯ ವದನೇ ಕಾಪಿ ಛಲಸ್ಯ ಕಥಾ ನಾಸೀತ್ | 23 ನಿನ್ನಿತೋ 5ಪಿ ಸನ್ ಸ ಪ್ರತಿನಿನ್ದಾಂ ನ ಕೃತವಾನ್ ದುಃಖಂ ಸಹಮಾನೋ 5ಪಿ ನ ಭರ್ತ್ಸಿತವಾನ್ ಕಿನ್ವು ಯಥಾರ್ಥವಿಚಾರಯಿತುಃ ಸಮೀಪೇ ಸ್ತಂ ಸಮರ್ಪಿತವಾನ್ | 24 ವಯಂ ಯತ್ ಪಾಪೇಭ್ಯೋ ನಿವೃತ್ಯ ಧರ್ಮಾರ್ಥಂ ಜೀವಾಮಸ್ತದರ್ಥಂ ಸ ಸ್ವಶರೀರೇಣಾಸ್ಮಾಕಂ ಪಾಪಾನಿ ಕೃಶ ಊಢವಾನ್ ತಸ್ಯ ಪ್ರಹಾರೈ ಯೂರ್ಯಂ ಸ್ತಸ್ಮಾ ಅಭವತ | 25 ಯತಃ ಪೂರ್ವಂ ಯೂಯಂ ಭ್ರಮಣಕಾರಿಮೇಷಾ ಇವಾದ್ಧಂ ಕಿನ್ವಧುನಾ ಯುಷ್ಮಾಕಮ್ ಆತ್ಮನಾಂ ಪಾಲಕಸ್ಯಾದ್ಯಕ್ಷಸ್ಯ ಚ ಸಮೀಪಂ ಪ್ರತ್ಯಾವರ್ತಿತಾಃ |

3 ಹೇ ಯೋಷಿತಃ, ಯೂಯಮಪಿ ನಿಜಸ್ವಾಮಿನಾಂ ವಶ್ಯಾ ಭವತ ತಥಾ ಸತಿ ಯದಿ ಕೇಚಿದ್ ವಾಕ್ಯೇ ವಿಶ್ವಾಸಿನೋ ನ ಸನ್ನಿ ತರ್ಹಿ 2 ತೇ ವಿನಾವಾಕ್ಯಂ ಯೋಷಿತಾಮ್ ಆಚಾರೇಣಾರ್ಥತಸ್ತೇಷಾಂ ಪ್ರತ್ಯಕ್ಷೇಣ ಯುಷ್ಮಾಕಂ ಸಭಯಸತೀತ್ವಾಚಾರೇಣಾಕ್ರಷ್ಟುಂ ಶಕ್ಯನ್ತೇ | 3 ಅಪರಂ ಕೇಶರಚನಯಾ ಸ್ವರ್ಣಾಬಜ್ಜಾರಧಾರಣೋನ ಪರಿಚ್ಛದಪರಿಧಾನೇನ ವಾ ಯುಷ್ಮಾಕಂ ವಾಹ್ಯಭೂಷಾ ನ ಭವತು, 4 ಕಿನ್ವೀಶ್ವರಸ್ಯ ಸಾಕ್ಷಾದ್ ಬಹುಮೂಲ್ಯಕ್ಷಮಾಶಾನ್ವಿಭಾವಾಕ್ಷಯರತ್ನೇನ ಯುಕ್ತೋ ಗುಪ್ತ ಆನ್ವರಿಕಮಾನವ ಏವ | 5 ಯತಃ ಪೂರ್ವಕಾಲೇ ಯಾಃ ಪವಿತ್ರಸ್ಮಿಯ ಈಶ್ವರೇ ಪ್ರತ್ಯಾಶಾಮಕುರ್ವನ್ ತಾ ಅಪಿ ತಾದೃಶೀಮೇವ ಭೂಷಾಂ ಧಾರಯನ್ಮೋ ನಿಜಸ್ವಾಮಿನಾಂ ವಶ್ಯಾ ಅಭವನ್ | 6 ತಥೈವ ಸಾರಾ ಇಬ್ರಾಹೀಮೋ ವಶ್ಯಾ ಸತೀ ತಂ ಪತಿಮಾಖ್ಯಾತವತೀ ಯೂಯಂ ಯದಿ ಸದಾಚಾರಿಣ್ಯೋ ಭವಥ ವ್ಯಾಕುಲತಯಾ ಚ ಭೀತಾ ನ ಭವಥ ತರ್ಹಿ ತಸ್ಯಾಃ ಕನ್ಯಾ ಆದ್ಧೇ | 7 ಹೇ ಪುರುಷಾಃ, ಯೂಯಂ ಜ್ಞಾನತೋ ದುರ್ಬ್ಬಲತರಭಾಜನ್ಯೈರಿವ ಯೋಷಿದ್ಧಿಃ ಸಹವಾಸಂ ಕುರುತ, ಏಕಸ್ಯ ಜೀವನವರಸ್ಯ ಸಹಭಾಗಿನೀಭೃತಾಭ್ಯಃ

ಸಮಾದರಂ ವಿತರತ ಚ ನ ಚೇದ್ ಯುಷ್ಮಾಕಂ ಪ್ರಾರ್ಥನಾನಾಂ ಬಾಧಾ ಜನಿಷ್ಯತೇ | 8 ವಿಶೇಷತೋ ಯೂಯಂ ಸರ್ವ್ವ ಏಕಮನಸಃ ಪರದುಃಖೈ ರ್ದುಃಖಿತಾ ಭ್ರಾತೃಪ್ರಮಿಣಃ ಕೃಪಾವನ್ತಃ ಪ್ರೀತಿಭಾವಾಶ್ಚ ಭವತ | 9 ಅನಿಷ್ಠಸ್ಯ ಪರಿಶೋಧೇನಾನಿಷ್ಠಂ ನಿನ್ದಾಯಾ ವಾ ಪರಿಶೋಧೇನ ನಿನ್ದಾಂ ನ ಕುರ್ವನ್ ಅಶಿಷಂ ದತ್ತ ಯತೋ ಯೂಯಮ್ ಆಶಿರಧಿಕಾರಿಣೋ ಭವಿತುಮಾಹೂತಾ ಇತಿ ಜಾನೀಧ | 10 ಅಪರಣ್ಣ ಜೀವನೇ ಪ್ರೀಯಮಾಣೋ ಯಃ ಸುದಿನಾನಿ ದಿದ್ಯಕ್ಷತೇ | ಪಾಪಾತ್ ಜಿಜ್ಞಾಂ ಮೃಷಾಪಾಕಾತ್ ಸ್ವಾಧರೌ ಸ ನಿವರ್ತಯೇತ್ | 11 ಸ ತ್ಯಜೇದ್ ದುಷ್ಟತಾಮಾರ್ಗಂ ಸತ್ತ್ವಿಯಾಞ್ ಸಮಾಚರೇತ್ | ಮೃಗಯಾಣಶ್ಚ ಶಾನ್ತಿಂ ಸ ನಿತ್ಯಮೇವಾನುಧಾವತು | 12 ಲೋಚನೇ ಪರಮೇಶಸ್ಯೋನ್ನೀಲಿತೇ ಧಾರ್ಮ್ಯಿಕಾನ್ ಪ್ರತಿ | ಪ್ರಾರ್ಥನಾಯಾಃ ಕೃತೇ ತೇಷಾಃ ತಚ್ಚೋತ್ರೇ ಸುಗಮೇ ಸದಾ | ಕ್ರೋಧಾಸ್ತು ಪರೇಶಸ್ಯ ಕದಾಚಾರಿಷು ವರ್ತತೇ | 13 ಅಪರಂ ಯದಿ ಯೂಯಮ್ ಉತ್ತಮಸ್ವಾನುಗಾಮಿನೋ ಭವಥ ತರ್ಹಿ ಕೋ ಯುಷ್ಮಾನ್ ಹಿಂಸಿಷ್ಯತೇ? 14 ಯದಿ ಚ ಧರ್ಮಾರ್ಥಂ ಕ್ಷಿಶ್ನುಂ ತರ್ಹಿ ಧನ್ಯಾ ಭವಿಷ್ಯಥ | ತೇಷಾಮ್ ಆಶಂಜಯಾ ಯೂಯಂ ನ ಬಿಭೀತ ನ ವಿಜ್ಞ್ವಾ | 15 ಮನೋಭಿಃ ಕಿನ್ತು ಮನ್ಯದ್ಧಂ ಪವಿತ್ರಂ ಪ್ರಭುಮೀಶ್ವರಂ | ಅಪರಣ್ಣ ಯುಷ್ಮಾಕಮ್ ಅನ್ತರಿಕಪ್ರತ್ಯಾಶಾಯಾಸ್ತತ್ತ್ವಂ ಯಃ ಕಶ್ಚಿತ್ ಪೃಥ್ವಿತಿ ತಸ್ಮೈ ಶಾನ್ತಿಭೀತಿಭ್ಯಾಮ್ ಉತ್ತರಂ ದಾತುಂ ಸದಾ ಸುಸಜ್ಞಾ ಭವತ | 16 ಯೇ ಚ ಖ್ರೀಷ್ಟಧರ್ಮೋ ಯುಷ್ಮಾಕಂ ಸದಾಚಾರಂ ದೂಷಯನ್ತಿ ತೇ ದುಷ್ಟರ್ಮಕಾರಿಣಾಮಿವ ಯುಷ್ಮಾಕಮ್ ಅಪವಾದೇನ ಯತ್ ಲಜ್ಜಿತಾ ಭವೇಯುಸ್ತದರ್ಥಂ ಯುಷ್ಮಾಕಮ್ ಉತ್ತಮಃ ಸಂವೇದೋ ಭವತು | 17 ಈಶ್ವರಸ್ವಾಭಿಮತಾದ್ ಯದಿ ಯುಷ್ಮಾಭಿಃ ಕ್ಲೇಶಃ ಸೋಢವ್ಯಸ್ತರ್ಹಿ ಸದಾಚಾರಿಭಿಃ ಕ್ಲೇಶಸಹನಂ ವರಂ ನ ಚ ಕದಾಚಾರಿಭಿಃ | 18 ಯಸ್ಮಾದ್ ಈಶ್ವರಸ್ಯ ಸನ್ನಿಧಿಮ್ ಅಸ್ಮಾನ್ ಆನೇತುಮ್ ಅಧಾರ್ಮ್ಯಿಕಾಣಾಂ ವಿನಿಮಯೇನ ಧಾರ್ಮ್ಯಿಕಃ ಖ್ರೀಷ್ಟೋಽಪ್ಯೇಕಕೃತ್ಯಃ ಪಾಪಾನಾಂ ದಣ್ಣಂ ಭುಕ್ತವಾನ್, ಸ ಚ ಶರೀರಸಮ್ಯನ್ಢೇ ಮಾರಿತಃ ಕಿನ್ತುತ್ವನಃ ಸಮ್ಯನ್ಢೇ ಪುನ ಜೀವಿತೋಽಭವತ್ | 19 ತತ್ಸಮ್ಯನ್ಢೇ ಚ ಸ ಯಾತ್ರಾಂ ವಿಧಾಯ ಕಾರಾಬದ್ಧಾನಾಮ್ ಆತ್ಮನಾಂ ಸಮೀಪೇ ವಾಕ್ಯಂ ಘೋಷಿತವಾನ್ | 20 ಪುರಾ ನೋಹಸ್ಯ ಸಮಯೇ ಯಾವತ್ ಪೋತೋ ನಿರಮೀಯತ ತಾವತ್ ಈಶ್ವರಸ್ಯ ದೀರ್ಘಸಹಿಷ್ಣುತಾ ಯದಾ ವ್ಯಲಮ್ಬತ ತದಾ ತೇನಾಜ್ಞಾಗ್ರಾಹಿಣೋಽಭವನ್ | ತೇನ ಪೋತೋನಾಲೈಽರ್ಥಾದ್ ಅಷ್ಟಾವೇವ ಪ್ರಾಣಿಸ್ತೋಯಮ್ ಉತ್ತೀರ್ಣಾಃ | 21 ತನ್ನಿದರ್ಶನಇಶ್ಚಾವಗಾಹನಂ (ಅರ್ಥತಃ ಶಾರೀರಿಕಮಲಿನತಾಯಾ ಯಸ್ಯಾಗಃ ಸ ನಹಿ ಕಿನ್ತ್ವೀಶ್ವರಾಯೋತ್ತಮಸಂವೇದಸ್ಯ ಯಾ ಪ್ರತಜ್ಞಾ ಸೈವ) ಯೀಶುಖ್ರೀಷ್ಟಸ್ಯ ಪುನರುತ್ಥಾನೇನೇದಾನೀಮ್ ಅಸ್ಮಾನ್ ಉತ್ತಾರಯತಿ, 22 ಯತಃ ಸ ಸ್ವರ್ಗಂ ಗತ್ವೇಶ್ವರಸ್ಯ ದಕ್ಷಿಣೇ ವಿದ್ಯತೇ ಸ್ವರ್ಗೀಯದೂತಾಃ ಶಾಸಕಾ ಬಲಾನಿ ಚ ತಸ್ಯ ವಶೀಭೂತಾ ಅಭವನ್ |

4 ಅಸ್ಮಾಕಂ ವಿನಿಮಯೇನ ಖ್ರೀಷ್ಟಃ ಶರೀರಸಮ್ಯನ್ಢೇ ದಣ್ಣಂ ಭುಕ್ತವಾನ್ ಅತೋ ಹೇತೋಃ ಶರೀರಸಮ್ಯನ್ಢೇ ಯೋ ದಣ್ಣಂ ಭುಕ್ತವಾನ್ ಸ ಪಾಪಾತ್ ಮುಕ್ತ 2 ಇತಿಭಾವೇನ ಯೂಯಮಪಿ ಸುಸಜ್ಜೀಭೂಯ ದೇಹವಾಸಸ್ವಾಮಶಿಷ್ಠಂ ಸಮಯಂ ಪುನರ್ಮಾನವಾನಾಮ್ ಇಚ್ಛಾಸಾಧನಾರ್ಥಂ ನಹಿ ಕಿನ್ತ್ವೀಶ್ವರಸ್ಯೇಚ್ಛಾಸಾಧನಾರ್ಥಂ ಯಾಪಯತ | 3 ಆಯುಷೋ ಯಃ ಸಮಯೋ ವ್ಯತೀತಸ್ಯಸ್ಮಿನ್ ಯುಷ್ಮಾಭಿ ಯದ್ ದೇವಪೂಜಕಾನಾಮ್ ಇಚ್ಛಾಸಾಧನಂ ಕಾಮಕುತ್ಸಿತಾಭಿಲಾಷಮದೃಪಾನರಭ್ಗರಸಮತ್ತತಾಘ್ನಾಣಾರ್ಹದೇವಪೂಜಾಚರಣಇಶ್ಚಾಕಾರಿ ತೇನ ಬಾಹುಲ್ಯಂ | 4 ಯೂಯಂ ತೈಃ ಸಹ ತಸ್ಮಿನ್ ಸರ್ವನಾಶಪಜ್ಞೇ ಮಜ್ಜಿತುಂ ನ ಧಾವಥ, ಇತ್ಯನೇನಾಶ್ಚಯ್ಯಂ ವಿಜ್ಞಾಯ ತೇ ಯುಷ್ಮಾನ್ ನಿನ್ದನ್ತಿ | 5 ಕಿನ್ತು ಯೋ ಜೀವತಾಂ ಮೃತಾನಾಞ್ ವಿಚಾರಂ ಕರ್ತುಮ್ ಉದ್ಯತೋಽಸ್ಮಿ ತಸ್ಮೈ ತೈರುತ್ತರಂ ದಾಯಿಷ್ಯತೇ | 6 ಯತೋ ಹೇತೋ ಯೇ ಮೃತಾಸ್ತೇಷಾಂ ಯತ್ ಮಾನವೋದ್ದೇಶ್ಯಃ ಶಾರೀರಿಕವಿಚಾರಃ ಕಿನ್ತ್ವೀಶ್ವರೋದ್ದೇಶ್ಯಮ್ ಆತ್ಮಿಕಜೀವನಂ ಭವತ್ ತದರ್ಥಂ ತೇಷಾಮಪಿ ಸನ್ನಿಧೌ ಸುಸಮಾಚಾರಃ ಪ್ರಕಾಶಿತೋಽಭವತ್ | 7 ಸರ್ವೇಷಾಮ್ ಅನುಮಕಾಲ ಉಪಸ್ಥಿತಸ್ಯಸ್ಮಾದ್ ಯೂಯಂ ಸುಬುದ್ಧಯಃ ಪ್ರಾರ್ಥನಾರ್ಥಂ ಜಾಗ್ರತಶ್ಚ ಭವತ | 8 ವಿಶೇಷತಃ ಪರಸ್ಪರಂ ಗಾಢಂ ಪ್ರೇಮ ಕುರುತ, ಯತಃ, ಪಾಪಾನಾಮಪಿ ಬಾಹುಲ್ಯಂ ಪ್ರೇಮೈವಾಚ್ಛಾದಯಿಷ್ಯತೇ | 9 ಕಾತರೋಕ್ತಿಂ ವಿನಾ ಪರಸ್ಪರಮ್ ಆತಿಥ್ಯಂ ಕ್ಕುರುತ | 10 ಯೇನ ಯೋ ವರೋ ಲಬ್ಧಸ್ಯೇನ್ನೈವ ಸ ಪರಮ್ ಉಪಕರೋತ್ಯ, ಇತ್ಯಂ ಯೂಯಮ್ ಈಶ್ವರಸ್ಯ ಬಹುವಿದಪ್ರಸಾದಸ್ಯೋತ್ತಮಾ ಭಾಣಾಗಾರಾಧಿಪಾ ಭವತ | 11 ಯೋ ವಾಕ್ಯಂ ಕಥಯತಿ ಸ ಈಶ್ವರಸ್ಯ ವಾಕ್ಯಮಿವ ಕಥಯತು ಯಶ್ಚ ಪರಮ್ ಉಪಕರೋತಿ ಸ ಈಶ್ವರದತ್ತಸಾಮರ್ಥ್ಯಾದಿವೋಪಕರೋತು | ಸರ್ವವಿಷಯೇ ಯೀಶುಖ್ರೀಷ್ಟೇನೇಶ್ವರಸ್ಯ ಗೌರವಂ ಪ್ರಕಾಶತಾಂ ತಸ್ಮೈವ ಗೌರವಂ ಪರಾಕ್ರಮಶ್ಚ ಸರ್ವದಾ ಭೂಯಾತ್ | ಆಮೇನ | (aiṛn 9165) 12 ಹೇ ಪ್ರಿಯತಮಾಃ, ಯುಷ್ಮಾಕಂ ಪರೀಕ್ಷಾರ್ಥಂ ಯುಷ್ಮಾಪೋ ಯುಷ್ಮಾಸು ವರ್ತತೇ ತಮ್ ಅಸಮ್ಯವಘಟಿತಂ ಮತ್ನಾ ನಾಶ್ಚಯ್ಯಂ ಜಾನೀತ, 13 ಕಿನ್ತು ಖ್ರೀಷ್ಟೇನ ಕ್ಲೇಶಾನಾಂ

ಸಹಭಾಗಿತ್ವಾದ್ ಆನಂದತ ತೇನ ತಸ್ಯ ಪ್ರತಾಪಪ್ರಕಾಶೇಽಪ್ಯಾನನಂದೇನ ಪ್ರಪುಲ್ಲಾ ಭವಿಷ್ಯಥ | 14 ಯದಿ ಖ್ರೀಷ್ಣಸ್ಯ ನಾಮಹೇತುನಾ ಯುಷ್ಮಾಕಂ ನಿನ್ಯಾ ಭವತಿ ತರ್ಹಿ ಯೂಯಂ ಧನ್ಯಾ ಯತೋ ಗೌರವದಾಯಕ ಈಶ್ವರಸ್ಯಾತ್ಮಾ ಯುಷ್ಮಾಸ್ವಧಿಷ್ಠಿತಿ ತೇಷಾಂ ಮಧ್ಯೇ ಸ ನಿನ್ದ್ಯತೇ ಕಿನ್ತು ಯುಷ್ಮನ್ಮಧ್ಯೇ ಪ್ರಶಂಸ್ಯತೇ | 15 ಕಿನ್ತು ಯುಷ್ಮಾಕಂ ಕೋಽಪಿ ಹನ್ತಾ ವಾ ಚೈರೋ ವಾ ದುಷ್ಕರ್ಮಕೃದ್ ವಾ ಪರಾಧಿಕಾರಚರ್ಚಕ ಇವ ದಣ್ಡಂ ನ ಭುಜ್ಯಂತ | 16 ಯದಿ ಚ ಖ್ರೀಷ್ಣೀಯಾನ ಇವ ದಣ್ಡಂ ಭುಜ್ಯಂತೇ ತರ್ಹಿ ಸ ನ ಲಜ್ಜಮಾನಸ್ತತ್ಕಾರಣಾದ್ ಈಶ್ವರಂ ಪ್ರಶಂಸತು | 17 ಯತೋ ವಿಚಾರಸ್ಯಾರಮ್ಯಸಮಯೇ ಈಶ್ವರಸ್ಯ ಮನ್ದಿರೇ ಯುಜ್ಯತೇ ಯದಿ ಚಾಸ್ತತ್ಸಾರಭತೇ ತರ್ಹೀಶ್ವರೀಯಸಂವಾದಾಗ್ರಾಹಿಣಾಂ ಶೇಷದಶಾ ಕಾ ಭವಿಷ್ಯತಿ? 18 ಧಾರ್ಮಿಕೇನಾಪಿ ಚೇತ್ ತ್ರಾಣಮ್ ಅತಿಕೃಚ್ಛೇಣ ಗಮ್ಯತೇ | ತರ್ವ್ಯಧಾರ್ಮಿಕಪಾಪಿಭ್ಯಾಮ್ ಆಶ್ರಯಃ ಕುತ್ರ ಲಪ್ಯತೇ | 19 ಅತ ಈಶ್ವರೇಚ್ಛಾತೋ ಯೇ ದುಃಖಂ ಭುಜ್ಯತೇ ತೇ ಸದಾಚಾರೇಣ ಸ್ವಾತ್ಮಾನೋ ವಿಶ್ವಾಸ್ಯಸ್ವಷ್ಟುರೀಶ್ವಸ್ಯ ಕರಾಭ್ಯಾಂ ನಿದಧತಾಂ |

5 ಖ್ರೀಷ್ಣಸ್ಯ ಕ್ಲೇಶಾನಾಂ ಸಾಕ್ಷೀ ಪ್ರಕಾಶಿಷ್ಯಮಾಣಸ್ಯ ಪ್ರತಾಪಸ್ಯಾಂತೀ ಪ್ರಾಚೀನಶ್ಚಾಹಂ ಯುಷ್ಮಾಕಂ ಪ್ರಾಚೀನಾನ್ ವಿನೀಯೇದಂ ವದಾಮಿ | 2 ಯುಷ್ಮಾಕಂ ಮಧ್ಯವರ್ತೀ ಯ ಈಶ್ವರಸ್ಯ ಮೇಷವೃಂದೋ ಯೂಯಂ ತಂ ಪಾಲಯತ ತಸ್ಯ ವೀಕ್ಷಣಂ ಕುರುತ ಚ, ಅವಶ್ಯಕತ್ವೇನ ನಹಿ ಕಿನ್ತು ಸ್ವೇಚ್ಛಾತೋ ನ ವ ಕುಲೋಭೇನ ಕಿನ್ತ್ವಿಚ್ಛಕಮನಸಾ | 3 ಅಪರಮ್ ಅಂಶಾನಾಮ್ ಅಧಿಕಾರಿಣ ಇವ ನ ಪ್ರಭವತ ಕಿನ್ತು ವ್ಯನ್ಯಸ್ಯ ದೃಷ್ಟಾನ್ಯಸ್ವರೂಪಾ ಭವತ | 4 ತೇನ ಪ್ರಧಾನಪಾಲಕ ಉಪಸ್ಥಿತೇ ಯೂಯಮ್ ಅಮ್ಲಾನಂ ಗೌರವಕಿರೀಟಂ ಲಪ್ಯಧ್ಯೇ | 5 ಹೇ ಯುವಾನಃ, ಯೂಯಮಪಿ ಪ್ರಾಚೀನಲೋಕಾನಾಂ ವಶ್ಯಾ ಭವತ ಸರ್ವೇ ಚ ಸರ್ವೇಷಾಂ ವಶೀಭೂಯ ನಮ್ರತಾಭರಣೇನ ಭೂಷಿತಾ ಭವತ, ಯತಃ, ಆತ್ಮಾಭಿಮಾನಿಲೋಕಾನಾಂ ವಿಪಕ್ಷೋ ಭವತೀಶ್ವರಃ | ಕಿನ್ತು ತೇನ್ಯೈವ ನಮ್ರೇಭ್ಯಃ ಪ್ರಸಾದಾದ್ ದೀಯತೇ ವರಃ | 6 ಅತೋ ಯೂಯಮ್ ಈಶ್ವರಸ್ಯ ಬಲವತ್ಕರಸ್ಯಾಧೋ ನಮ್ರೇಭೂಯ ತಿಷ್ಠತ ತೇನ ಸ ಉಚಿತಸಮಯೇ ಯುಷ್ಮಾನ್ ಉಚ್ಛೀಕರಿಷ್ಯತಿ | 7 ಯೂಯಂ ಸರ್ವಚಿನ್ತಾಂ ತಸ್ಮಿನ್ ನಿಕ್ಷಿಪತ ಯತಃ ಸ ಯುಷ್ಮಾನ್ ಪ್ರತಿ ಚಿನ್ತಯತಿ | 8 ಯೂಯಂ ಪ್ರಬುದ್ಧಾ ಜಾಗ್ರತಶ್ಚ ತಿಷ್ಠತ ಯತೋ ಯುಷ್ಮಾಕಂ ಪ್ರತಿವಾದೀ ಯಃ ಶಯತಾನಃ ಸ ಗರ್ಜನಕಾರೀ ಸಿಂಹ ಇವ ಪರ್ಯುಟಿನ್ ಕಂ ಗ್ರಸಿಷ್ಯಾಮೀತಿ ಮೃಗಯತೇ, 9 ಅತೋ ವಿಶ್ವಾಸೇ ಸುಸ್ಥಿರಾಸ್ತಿಷ್ಠನ್ಯಸೇನ ಸಾರ್ಧ್ಯಂ ಯುದ್ಧತ, ಯುಷ್ಮಾಕಂ ಜಗನ್ನಿವಾಸಿಭ್ಯಾತ್ಯಷ್ಟಪಿ ತಾದೃಶಾಃ ಕ್ಲೇಶಾ ವರ್ತಂತ ಇತಿ ಜಾನೀತ | 10 ಕ್ಷಣಿಕದುಃಖಭೋಗಾತ್ ಪರಮ್ ಅಸ್ಮಭ್ಯಂ ಖ್ರೀಷ್ಣೇನ ಯೀಶುನಾ ಸ್ವಕೀಯಾನನ್ನಗೌರವದಾನಾರ್ಥಂ ಯೋಽಸ್ಯಾನ್ ಆಹೂತವಾನ್ ಸ ಸರ್ವಾನುಗ್ರಾಹೀಶ್ವರಃ ಸ್ವಯಂ ಯುಷ್ಮಾನ್ ಸಿದ್ಧಾನ್ ಸ್ಥಿರಾನ್ ಸಬಲಾನ್ ನಿಶ್ಚಲಾಂಶ್ಚ ಕರೋತು | (aiṛṇios g166) 11 ತಸ್ಯ ಗೌರವಂ ಪರಾಕ್ರಮಶ್ಚಾನಂತಕಾಲಂ ಯಾವದ್ ಭೂಯಾತ್ | ಆಮೇನ್ | (aiṛn g165) 12 ಯಃ ಸಿಲ್ತಾನೋ (ಮನ್ಯೇ) ಯುಷ್ಮಾಕಂ ವಿಶ್ವಾಸ್ಯೋ ಭಾತಾ ಭವತಿ ತದ್ವಾರಾಹಂ ಸಂಕ್ಷೇಪೇಣ ಲಿಖಿತ್ವಾ ಯುಷ್ಮಾನ್ ವಿನೀತವಾನ್ ಯೂಯಂಷು ಯಸ್ಮಿನ್ ಅಧಿತಿಷ್ಠಥ ಸ ಏವೇಶ್ವರಸ್ಯ ಸತ್ಯೋ ಽನುಗ್ರಹ ಇತಿ ಪ್ರಮಾಣಂ ದತ್ತವಾನ್ | 13 ಯುಷ್ಮಾಭಿಃ ಸಹಾಭಿರುಚಿತಾ ಯಾ ಸಮಿತಿ ಬಾರ್ಬಿಲಿ ವಿದ್ಯತೇ ಸಾ ಮಮ ಪುತ್ರೋ ಮಾರ್ಕಶ್ಚ ಯುಷ್ಮಾನ್ ನಮಸ್ಕಾರಂ ವೇದಯತಿ | 14 ಯೂಯಂ ಪ್ರೇಮಚುಮ್ಮನೇನ ಪರಸ್ಪರಂ ನಮಸ್ಕರುತ | ಯೀಶುಖ್ರೀಷ್ಣಾಶ್ರಿತಾನಾಂ ಯುಷ್ಮಾಕಂ ಸರ್ವೇಷಾಂ ಶಾನ್ತಿ ಭೂರ್ಯಾತ್ | ಆಮೇನ್ |

೨ ಪಿತರಃ

1 ಯೇ ಜನಾ ಅಸ್ಮಾಭಿಃ ಸಾರ್ಧಮ್ ಅಸ್ತದೀಶ್ವರೇ ತ್ರಾತರಿ ಯೀಶುಖ್ರೀಷ್ಟೇ ಚ ಪುಣ್ಯಸಮ್ಬಲಿತವಿಶ್ವಾಸಧನಸ್ಯ ಸಮಾನಾಂತಿತ್ವಂ ಪ್ರಾಪ್ತಾಸ್ತಾನ್ ಪ್ರತಿ ಯೀಶುಖ್ರೀಷ್ಟಸ್ಯ ದಾಸಃ ಪ್ರೇರಿತಶ್ಚ ಶಿಮೋನ್ ಪಿತರಃ ಪತ್ರಂ ಲಿಖತಿ | 2 ಈಶ್ವರಸ್ಯಾಸ್ಮಾಕಂ ಪ್ರಭೋ ಯೀಶೋಶ್ಚ ತತ್ಪ್ರಜ್ಞಾನೇನ ಯುಷ್ಮಾಸ್ತನುಗ್ರಹಶಾನ್ದೋರ್ಬಾಹುಲ್ಯಂ ವರ್ತತಾಂ | 3 ಜೀವನಾರ್ಥಮ್ ಈಶ್ವರಭಕ್ತೃರ್ಧ್ವಯದ್ಧೃದ್ ಅಪಶ್ಯತಂ ತತ್ ಸರ್ವಂ ಗೌರವಸದ್ಗುಣಾಭ್ಯಾಮ್ ಅಸ್ಮದಾಹ್ವಾನಕಾರಿಣಸ್ತತ್ಪ್ರಜ್ಞಾನದ್ವಾರಾ ತಸ್ಯೇಶ್ವರೀಯಶಕ್ತಿರಸ್ಮಭ್ಯಂ ದತ್ತವತೀ | 4 ತತ್ಪ್ರವೇಣ ಚಾಸ್ಮಭ್ಯಂ ತಾದೃಶಾ ಬಹುಮೂಲ್ಯಾ ಮಹಾಪ್ರತಿಜ್ಞಾ ದತ್ತಾ ಯಾಭಿ ಯೂರ್ಯಂ ಸಂಸಾರವ್ಯಾಪ್ತಾತ್ ಕುತ್ಸಿತಾಭಿಲಾಷಮೂಲಾತ್ ಸರ್ವನಾಶಾದ್ ರಕ್ಷಾಂ ಪ್ರಾಪ್ಯೇಶ್ವರೀಯಸ್ವಭಾವಸ್ಯಾಂತಿನೋ ಭವಿತುಂ ಶಕ್ನುಧ | 5 ತತೋ ಹೇತೋ ಯೂರ್ಯಂ ಸಮೂರ್ಣಂ ಯತ್ಕಂ ವಿಧಾಯ ವಿಶ್ವಾಸೇ ಸೌಜನ್ಯಂ ಸೌಜನ್ಯೇ ಜ್ಞಾನಂ 6 ಜ್ಞಾನ ಆಯತೇನ್ದ್ರಿಯತಾಮ್ ಆಯತೇನ್ದ್ರಿಯತಾಯಾಂ ದೈರ್ಯ್ಯಂ ದೈರ್ಯ್ಯ ಈಶ್ವರಭಕ್ತಿಮ್ 7 ಈಶ್ವರಭಕ್ತೌ ಭ್ರಾತೃಸ್ತೇಹೇ ಚ ಪ್ರೇಮ ಯುಜ್ಞ | 8 ಏತಾನಿ ಯದಿ ಯುಷ್ಮಾಸು ವಿದ್ಯಂತೇ ವರ್ಧನ್ತೇ ಚ ತರ್ಹ್ಯಸ್ಮತ್ಪ್ರಭೋ ಯೀಶುಖ್ರೀಷ್ಟಸ್ಯ ತತ್ಪ್ರಜ್ಞಾನೇ ಯುಷ್ಮಾನ್ ಅಲಸಾನ್ ನಿಷ್ಕಲಾಂಕ್ಷ ನ ಸ್ಯಾಪಯಿಷ್ಯಂತಿ | 9 ಕಿನ್ತ್ವೇತಾನಿ ಯಸ್ಯ ನ ವಿದ್ಯಂತೇ ಸೋ 5ನೋ ಮುದ್ರಿತಲೋಚನಃ ಸ್ವಕೀಯಪೂರ್ವಪಾಪಾನಾಂ ಮಾರ್ಜನಸ್ಯ ವಿಸ್ಮೃತಿಂ ಗತಶ್ಚ | 10 ತಸ್ಮಾದ್ ಹೇ ಭ್ರಾತರಃ, ಯೂಯಂ ಸ್ವಕೀಯಾಹ್ವಾನವರಣಯೋ ದ್ಯುಢಕರಣೇ ಬಹು ಯತದ್ಧಂ, ತತ್ ಕೃತ್ವಾ ಕದಾಚ ನ ಸ್ವಲಿಷ್ಯಥ | 11 ಯತೋ 5ನೇನ ಪ್ರಕಾರೇಣಾಸ್ಮಾಕಂ ಪ್ರಭೋಸ್ತಾತ್ರಯೀಶುಖ್ರೀಷ್ಟಸ್ಯಾನಂತರಾಜ್ಯಸ್ಯ ಪ್ರವೇಶೇನ ಯೂಯಂ ಸುಕಲೇನ ಯೋಜಯಿಷ್ಯದ್ವೇ | (aiṅnios g166) 12 ಯದ್ಯಪಿ ಯೂಯಮ್ ಏತತ್ ಸರ್ವಂ ಜಾನೀಧ ವರ್ತಮಾನೇ ಸತ್ಯಮತೇ ಸುಸ್ಥಿರಾ ಭವಥ ಚ ತಥಾಪಿ ಯುಷ್ಮಾನ್ ಸರ್ವದಾ ತತ್ ಸ್ಮಾರಯಿತುಮ್ ಅಹಮ್ ಅಯತ್ನವಾನ್ ನ ಭವಿಷ್ಯಾಮಿ | 13 ಯಾವದ್ ಏತಸ್ಮಿನ್ ದೂಷ್ಯೇ ತಿಷ್ಠಾಮಿ ತಾವದ್ ಯುಷ್ಮಾನ್ ಸ್ಮಾರಯನ್ ಪ್ರಭೋಧಯಿತುಂ ವಿಹಿತಂ ಮನ್ಯೇ | 14 ಯತೋ 5ಸ್ಯಾಕಂ ಪ್ರಭು ಯೀಶುಖ್ರೀಷ್ಟೋ ಮಾಂ ಯತ್ ಜ್ಞಾಪಿತವಾನ್ ತದನುಸಾರಾದ್ ದೂಷ್ಯಮೇತತ್ ಮಯಾ ಶೀಘ್ರಂ ತ್ಯಕ್ತವ್ಯಮ್ ಇತಿ ಜಾನಾಮಿ | 15 ಮಮ ಪರಲೋಕಗಮನಾತ್ ಪರಮಪಿ ಯೂಯಂ ಯದೇತಾನಿ ಸ್ಮತ್ಪ್ರಾಂ ಶಕ್ಯಥ ತಸ್ಮಿನ್ ಸರ್ವಥಾ ಯತಿಷ್ಯೇ | 16 ಯತೋ 5ಸ್ಯಾಕಂ ಪ್ರಭೋ ಯೀಶುಖ್ರೀಷ್ಟಸ್ಯ ಪರಾಕ್ರಮಂ ಪುನರಾಗಮನಂ ಯುಷ್ಮಾನ್ ಜ್ಞಾಪಯನ್ತೋ ವಯಂ ಕಲ್ಪಿತಾನ್ಯುಪಾಖ್ಯಾನಾನ್ಯನ್ಯಗಚ್ಛಾಮೇತಿ ನಹಿ ಕಿನ್ತು ತಸ್ಯ ಮಹಿಮ್ನಃ ಪ್ರತ್ಯಕ್ಷಸಾಕ್ಷಿಣೋ ಭೂತ್ವಾ ಭಾಷಿತವನ್ತಃ | 17 ಯತಃ ಸ ಪಿತುರೀಶ್ವರಾದ್ ಗೌರವಂ ಪ್ರಶಂಸಾಂ ಪ್ರಾಪ್ತವಾನ್ ವಿಶೇಷತೋ ಮಹಿಮಯುಕ್ತೇಜೋಮಧ್ಯಾದ್ ಏತಾದ್ಯಶೀ ವಾಣೀ ತಂ ಪ್ರತಿ ನಿಗತವತೀ, ಯಥಾ, ಏಷ ಮಮ ಪ್ರಿಯಪುತ್ರ ಏತಸ್ಮಿನ್ ಮಮ ಪರಮಸನ್ದೋಷಃ | 18 ಸ್ವರ್ಗಾತ್ ನಿಗತೇಯಂ ವಾಣೀ ಪವಿತ್ರಪರ್ವತೇ ತೇನ ಸಾರ್ಧಂ ವಿದ್ಯಮಾನ್ಯರಸ್ಮಾಭಿರಶ್ರಾವಿ | 19 ಅಪರಮ್ ಅಸ್ಮತ್ಸಮೀಪೇ ದ್ಯುಢಕರಂ ಭವಿಷ್ಯದ್ವಾಕ್ಯಂ ವಿದ್ಯತೇ ಯೂಯಂ ಯದಿ ದಿನಾರಮ್ಭಂ ಯುಷ್ಮನ್ಮನಃಸು ಪ್ರಭಾತೀಯನಕ್ಷತ್ರಸ್ಯೋದಯಂ ಯುಷ್ಮಾನ್ ಯಾವತ್ ತಿಮಿರಮಯೇ ಸ್ಯಾನೇ ಜ್ವಲಂತಂ ಪ್ರದೀಪಯಿವ ತದ್ ವಾಕ್ಯಂ ಸಮ್ಯನ್ದೇ ತರ್ಹಿ ಭದ್ರಂ ಕರಿಷ್ಯಥ | 20 ಶಾಸ್ತ್ರೀಯಂ ಕಿಮಪಿ ಭವಿಷ್ಯದ್ವಾಕ್ಯಂ ಮನುಷ್ಯಸ್ಯ ಸ್ವಕೀಯಭಾವಬೋಧಕಂ ನಹಿ, ಏತದ್ ಯುಷ್ಮಾಭಿಃ ಸಮ್ಯಕ್ ಜ್ಞಾಯತಾಂ | 21 ಯತೋ ಭವಿಷ್ಯದ್ವಾಕ್ಯಂ ಪುರಾ ಮಾನುಷಾಣಾಮ್ ಇಚ್ಛಾತೋ ನೋತ್ಪನ್ನಂ ಕಿನ್ತ್ವೇಶ್ವರಸ್ಯ ಪವಿತ್ರಲೋಕಾಃ ಪವಿತ್ರೇಣಾತ್ಮನಾ ಪ್ರವರ್ತಿತಾಃ ಸನ್ನೋ ವಾಕ್ಯಮ್ ಅಭಾಷನ್ |

2 ಅಪರಂ ಪೂರ್ವಕಾಲೇ ಯಥಾ ಲೋಕಾನಾಂ ಮಧ್ಯೇ ಮಿಥ್ಯಾಭವಿಷ್ಯದ್ವಾದಿನ ಉಪಾತಿಷ್ಠನ್ ತಥಾ ಯುಷ್ಮಾಕಂ ಮಧ್ಯೇಽಪಿ ಮಿಥ್ಯಾಶಿಕ್ಷಕಾ ಉಪಸ್ಯಾಸ್ಯಂತಿ, ತೇ ಸ್ತೇಷಾಂ ಕ್ರೇತಾರಂ ಪ್ರಭುಮ್ ಅನಭೇಕೃತ್ಯ ಸತ್ವರಂ ವಿನಾಶಂ ಸ್ತೇಷು ವರ್ತಯಂತಿ ವಿನಾಶಕವೈದ್ವ್ಯಂ ಗುಪ್ತಂ ಯುಷ್ಮನ್ಮದ್ಯಮ್ ಆನೇಷ್ಯಂತಿ | 2 ತತೋ 5ನೇಕೇಷು ತೇಷಾಂ ವಿನಾಶಕಮಾರ್ಗಂ ಗತೇಷು ತೇಭ್ಯಃ ಸತ್ಯಮಾರ್ಗಸ್ಯ ನಿನ್ನಾ ಸಮ್ಭವಿಷ್ಯತಿ | 3 ಅಪರಂ ತೇ ಲೋಭಾತ್ ಕಾಪಟ್ಟವಾಕ್ಯೈರ್ಯುಷ್ಮತ್ಪ್ರೋ ಲಾಭಂ ಕರಿಷ್ಯಂತೇ ಕಿನ್ತು ತೇಷಾಂ ಪುರಾತನದಕ್ಷಾಜ್ಞಾನ ವಿಲಮ್ಬತೇ ತೇಷಾಂ ವಿನಾಶಶ್ಚ ನ ನಿದ್ರಾತಿ | 4 ಈಶ್ವರಃ ಕೃತಪಾಪಾನ್ ದೂತಾನ್ ನ ಕ್ಷಮಿತ್ವಾ ತಿಮಿರಶ್ಚಿಷ್ಟಲೈಃ ಪಾತಾಲೇ ರುದ್ಧ್ವಾ ವಿಚಾರಾರ್ಥಂ ಸಮರ್ಪಿತವಾನ್ | (Tartarō g5020) 5 ಪುರಾತನಂ ಸಂಸಾರಮಪಿ ನ ಕ್ಷಮಿತ್ವಾ ತಂ ದುಷ್ಟಾನಾಂ ಸಂಸಾರಂ ಜಲಾಪ್ತಾವನೇನ ಮಜ್ಜಯಿತ್ವಾ ಸಪ್ತಜನ್ಯೈಃ ಸಹಿತಂ ಧರ್ಮಪ್ರಚಾರಕಂ ನೋಹಂ ರಕ್ಷಿತವಾನ್ | 6 ಸಿದೋಮಮ್ ಅಮೋರಾ ಚೇತಿನಾಮಕೇ ನಗರೇ ಭವಿಷ್ಯತಾಂ ದುಷ್ಟಾನಾಂ ದೃಷ್ಟಾಂತಂ ವಿಧಾಯ ಭಸ್ಮೀಕೃತ್ಯ ವಿನಾಶೇನ ದಣ್ಣಿತವಾನ್; 7 ಕಿನ್ತು ತೈಃ ಕುತ್ಸಿತವ್ಯಭಿಚಾರಿಭಿ ರ್ದುಷ್ಟಾತ್ಮಭಿಃ ಕ್ಷಿಪ್ತಂ ಧಾರ್ಮೀಕಂ ಲೋಟಂ ರಕ್ಷಿತವಾನ್ |

8 ಸ ಧಾರ್ಮಿಕೋ ಜನಸ್ತೇಷಾಂ ಮಧ್ಯೇ ನಿವಸನ್ ಸ್ವೀಯದೃಷ್ಟಿಶ್ರೋತ್ರಗೋಚರೇಭ್ಯಸ್ತೇಷಾಮ್ ಅಧರ್ಮಾಚಾರೇಭ್ಯಃ ಸ್ವಕೀಯಧಾರ್ಮಿಕಮನಸಿ ದಿನೇ ದಿನೇ ತಪ್ತವಾನ್ | 9 ಪ್ರಭು ಭಗವಾನ್ ಪರೀಕ್ಷಾದ್ ಉದ್ಧರ್ತುಂ ವಿಚಾರದಿನಃ ಯಾವದ್ ದಕ್ಷಾಢ್ಮಾನಾನ್ ಅಧಾರ್ಮಿಕಾನ್ ರೋದ್ಧುಂ ಪಾರಯತಿ, 10 ವಿಶೇಷತೋ ಯೇ ಸಮೇಧ್ಯಾಭಿಲಾಷಾತ್ ಶಾರೀರಿಕಸುಖಮ್ ಅನುಗಚ್ಛಂತಿ ಕರ್ತೃತ್ವಪದಾನಿ ಚಾವಜಾನಂತಿ ತಾನೇವ (ರೋದ್ಧುಂ ಪಾರಯತಿ) | ತೇ ದುಃಸಾಹಸಿನಃ ಪ್ರಗಲ್ಬಾಶ್ಚ | 11 ಅಪರಂ ಬಲಗೌರವಾಭ್ಯಾಂ ಶ್ರೇಷ್ಠಾ ದಿವ್ಯದೂತಾಃ ಪ್ರಭೋಃ ಸನ್ನಿಧೌ ಯೇಷಾಂ ವೈಪರೀತ್ಯೇನ ನಿನ್ದಾಸೂಚಕಂ ವಿಚಾರಂ ನ ಕುರ್ವಂತಿ ತೇಷಾಮ್ ಉಚ್ಛಪದಸ್ಥಾನಾಂ ನಿನ್ದನಾದ್ ಇಮೇ ನ ಭೀತಾಃ | 12 ಕಿನ್ನು ಯೇ ಬುದ್ಧಿಹೀನಾಃ ಪ್ರಕೃತಾ ಜನ್ಮವೋ ಧರ್ತೃವೃತಾಯೈ ವಿನಾಶೃತಾಯೈ ಚ ಜಾಯಂತೇ ತತ್ಸದೃಶಾ ಇಮೇ ಯನ್ಮ ಬುದ್ಧ್ಯಂತೇ ತತ್ ನಿನ್ದಂತಃ ಸ್ವಕೀಯವಿನಾಶೃತಯಾ ವಿನಂಕ್ಶಂತಿ ಸ್ವೀಯಾಧರ್ಮಸ್ಯ ಫಲಂ ಪ್ರಾಪ್ಸಂತಿ ಚ | 13 ತೇ ದಿವಾ ಪ್ರಕೃಷ್ಣಭೋಜನಂ ಸುಖಂ ಮನ್ಯಂತೇ ನಿಜಭಲೈಃ ಸುಖಭೋಗಿನಃ ಸನ್ನೋ ಯುಷ್ಮಾಭಿಃ ಸಾರ್ಧಂ ಭೋಜನಂ ಕುರ್ವಂತಃ ಕಲಚ್ಛೇನೋ ದೋಷಿಣಶ್ಚ ಭವಂತಿ | 14 ತೇಷಾಂ ಲೋಚನಾನಿ ಪರದಾರಾಕಾಷ್ಟೇಣಿ ಪಾಪೇ ಚಾಶ್ರಾಂತಾನಿ ತೇ ಚಿಲ್ಲಾನಿ ಮನಾಂಸಿ ಮೋಹಯಂತಿ ಲೋಭೇ ತತ್ಪರಮನಸಃ ಸಂತಿ ಚ | 15 ತೇ ಶಾಪಗಸ್ತಾ ವಂಶಾಃ ಸರಲಮಾರ್ಗಂ ವಿಹಾಯ ಬಿಯೋರಪುತ್ರಸ್ಯ ಬಿಲಿಯಮಸ್ಯ ವಿಪಥೇನ ವಜ್ರನ್ನೋ ಭ್ರಾನ್ತಾ ಅಭವನ್ | ಸ ಬಿಲಿಯಮೋ ಸಪ್ರಧರ್ಮಾತ್ ಪ್ರಾಪ್ಯೇ ಪಾರಿತೋಷಿಕೇಽಪ್ರೀಯತ, 16 ಕಿನ್ನು ನಿಜಾಪರಾಧಾದ್ ಭರ್ತೃನಾಮ್ ಅಲಭತ ಯತೋ ವಚನಶಕ್ತಿಹೀನಂ ವಾಹನಂ ಮಾನುಷಿಕಗಿರಮ್ ಉಚ್ಚಾರ್ಯ ಭವಿಷ್ಯದ್ವಾದಿನ ಉನ್ಮತ್ತತಾಮ್ ಅಬಾಧತ | 17 ಇಮೇ ನಿರ್ಜಲಾನಿ ಪ್ರಸವಣಾನಿ ಪ್ರಚಣ್ಡವಾಯುನಾ ಚಾಲಿತಾ ಮೇಘಾಶ್ಚ ತೇಷಾಂ ಕೃತೇ ನಿತ್ಯಸ್ಮಾಯೀ ಘೋರತರಾನ್ವಕಾರಃ ಸಚ್ಛೇದೋ ಸ್ತಿ | (questioned) 18 ಯೇ ಚ ಜನಾ ಭ್ರಾನ್ತಾಚಾರಿಗಣಾತ್ ಕೃಚ್ಛೇಣೋದ್ಧೃತಾಸ್ತಾನ್ ಇಮೇ ಸಪರಿಮಿತದರ್ಪಕಥಾ ಭಾಷಮಾಣಾಃ ಶಾರೀರಿಕಸುಖಾಭಿಲಾಷೈಃ ಕಾಮಕ್ರೀಡಾಭಿಶ್ಚ ಮೋಹಯಂತಿ | 19 ತೇಭ್ಯಃ ಸ್ವಾಧೀನತಾಂ ಪ್ರತಿಜ್ಞಾಯ ಸ್ವಯಂ ವಿನಾಶೃತಯಾ ದಾಸಾ ಭವಂತಿ, ಯತಃ, ಯೋ ಯೇನೈವ ಪರಾಜಿಗೈ ಸ ಜಾತಸ್ಯ ಕಿಚ್ಛರಃ | 20 ತ್ರಾತುಃ ಪ್ರಭೋ ಯೀರ್ಷ್ಯಾಶ್ಚ ಜ್ಞಾನೇನ ಸಂಸಾರಸ್ಯ ಮಲೇಭ್ಯ ಉದ್ಧೃತಾ ಯೇ ಪುನಸ್ತೇಷು ನಿಮಜ್ಜ್ಯ ಪರಾಜೀಯಂತೇ ತೇಷಾಂ ಪ್ರಥಮದಶಾತಃ ಶೇಷದಶಾ ಕುತ್ಸಿತಾ ಭವತಿ | 21 ತೇಷಾಂ ಪಕ್ಷೇ ಧರ್ಮಪಥಸ್ಯ ಜ್ಞಾನಾಪ್ರಾಪ್ತಿ ವರ್ಗಂ ನ ಚ ನಿರ್ದಿಷ್ಟಾತ್ ಪವಿತ್ರವಿಧಿಮಾರ್ಗಾತ್ ಜ್ಞಾನಪ್ರಾಪ್ತಾನಾಂ ಪರಾವರ್ತನಂ | 22 ಕಿನ್ನು ಯೇಯಂ ಸತ್ಯಾ ದೃಷ್ಟಾನ್ವತಥಾ ಸೈವ ತೇಷು ಫಲಿತವತೀ, ಯಥಾ, ಕುಕ್ಕುರಃ ಸ್ವೀಯವಾನ್ತಾಯ್ ವ್ಯಾವರ್ತತೇ ಪುನಃ ಪುನಃ | ಉರಿತುಂ ಕರ್ದಮೇ ತದ್ಧತ್ ಕ್ಷಾಲಿತಶ್ಚೈವ ಶೂಕರಃ | |

3 ಹೇ ಪ್ರಿಯತಮಾಃ, ಯೂಯಂ ಯಥಾ ಪವಿತ್ರಭವಿಷ್ಯದ್ಭವಿಃ ಪೂರ್ವೋಕ್ತಾನಿ ವಾಕ್ಯಾನಿ ತ್ರಾತ್ರಾ ಪ್ರಭುನಾ ಪ್ರೇರಿತಾನಾಮ್ ಅಸ್ಮಾಕಮ್ ಆದೇಶಃ ಸಾರಥ ತಥಾ ಯುಷ್ಮಾನ್ ಸ್ಮಾರಯಿತ್ವಾ 2 ಯುಷ್ಮಾಕಂ ಸರಲಭಾವಂ ಪ್ರಬೋಧಯಿತುಮ್ ಅಹಂ ದ್ವಿತೀಯಮ್ ಇದಂ ಪತ್ರಂ ಲಿಖಾಮಿ | 3 ಪ್ರಥಮಂ ಯುಷ್ಮಾಭಿರಿದಂ ಜ್ಞಾಯತಾಂ ಯತ್ ಶೇಷೇ ಕಾಲೇ ಸ್ವೇಚ್ಛಾಚಾರಿಣೋ ನಿನ್ದಕಾ ಉಪಸ್ಥಾಯ 4 ವದಿಷ್ಯಂತಿ ಪ್ರಭೋರಾಗಮನಸ್ಯ ಪ್ರತಿಜ್ಞಾ ಕುತ್ರ? ಯತಃ ಪಿತೃಲೋಕಾನಾಂ ಮಹಾನಿದ್ರಾಗಮನಾತ್ ಪರಂ ಸರ್ವಾಣಿ ಸೃಷ್ಟೇರಾರಮ್ಭಕಾಲೇ ಯಥಾ ತಥೈವಾವತಿಷ್ಯಂತೇ | 5 ಪೂರ್ವಮ್ ಈಶ್ವರಸ್ಯ ವಾಕ್ಯೇನಾಕಾಶಮಣ್ಡಲಂ ಜಲಾದ್ ಉತ್ಪನ್ನಾ ಜಲೇ ಸನ್ನಿಷ್ಯಮಾನಾ ಚ ಪೃಥಿವ್ಯವಿದ್ಯತೈತದ್ ಅನಿಚ್ಛುಕತಾತ್ಸೇ ನ ಜಾನಂತಿ, 6 ತತಸ್ತಾತ್ಕಾಲಿಕಸಂಸಾರೋ ಜಲೇನಾಪ್ಲಾವಿತೋ ವಿನಾಶಂ ಗತಃ | 7 ಕಿನ್ತ್ವಧುನಾ ವರ್ತಮಾನೇ ಆಕಾಶಭೂಮಣ್ಡಲೇ ತೇನೈವ ವಾಕ್ಯೇನ ವಹ್ನುರ್ಧಂ ಗುಪ್ತೇ ವಿಚಾರದಿನಂ ದುಷ್ಟಮಾನವಾನಾಂ ವಿನಾಶಃ ಯಾವದ್ ರಕ್ತತೇ | 8 ಹೇ ಪ್ರಿಯತಮಾಃ, ಯೂಯಮ್ ಏತದೇಕಂ ವಾಕ್ಯಮ್ ಅವವಗತಾ ಮಾ ಭವತ ಯತ್ ಪ್ರಭೋಃ ಸಾಕ್ಷಾದ್ ದಿನಮೇಕಂ ವರ್ಷಸಹಸ್ರವದ್ ವರ್ಷಸಹಸ್ರಞ್ಚ ದಿನೈಕವತ್ | 9 ಕೇಚಿದ್ ಯಥಾ ವಿಲಮ್ಬಂ ಮನ್ಯಂತೇ ತಥಾ ಪ್ರಭುಃ ಸ್ವಪ್ರತಿಜ್ಞಾಯಾಂ ವಿಲಮ್ಬತೇ ತನ್ನಹಿ ಕಿನ್ನು ಕೋಽಪಿ ಯನ್ಮ ವಿನಶ್ಯೇತ್ ಸರ್ವಂ ಏವ ಮನಃಪರಾವರ್ತನಂ ಗಚ್ಛೇಯುರಿತ್ಯಭಿಲಷನ್ ಸೋ ಸ್ಮಾನ್ ಪ್ರತಿ ದೀರ್ಘಸಹಿಷ್ಣುತಾಂ ವಿದಧಾತಿ | 10 ಕಿನ್ನು ಕ್ಷಪಾಯಾಂ ಚಾರಿ ಇವ ಪ್ರಭೋ ದಿನಮ್ ಆಗಮಿಷ್ಯತಿ ತಸ್ಮಿನ್ ಮಹಾಶಬ್ದೇನ ಗಗನಮಣ್ಡಲಂ ಲೋಪ್ಯತೇ ಮೂಲವಸ್ತುನಿ ಚ ತಾಪೇನ ಗಲಿಷ್ಯಂತೇ ಪೃಥಿವೀ ತನ್ನದ್ಭಿಸ್ಥಿತಾನಿ ಕರ್ಮಾಣಿ ಚ ಧ್ವಂಸಂತೇ | 11 ಅತಃ ಸರ್ವೈರೇತೈ ವಿಫಕಾರೇ ಗನ್ತವ್ಯೇ ಸತಿ ಯಸ್ಮಿನ್ ಆಕಾಶಮಣ್ಡಲಂ ದಾಹೇನ ವಿಕಾರಿಷ್ಯತೇ ಮೂಲವಸ್ತುನಿ ಚ ತಾಪೇನ ಗಲಿಷ್ಯಂತೇ 12 ತಸ್ಯೇಶ್ವರದಿನಸ್ಯಾಗಮನಂ ಪ್ರತೀಕ್ಷಮಾಣೈರಾಕಾಷ್ಮಮಾಣೈಶ್ಚ ಯೂಷ್ಮಾಭಿ ಧರ್ಮಾರ್ಚಾರೇಶ್ವರಭಕ್ತಿಭ್ಯಾಂ ಕೀದೃಶೈ ಲೋಕೈ ಭವಿತವ್ಯಂ? 13 ತಥಾಪಿ ವಯಂ ತಸ್ಯ ಪ್ರತಿಜ್ಞಾನುಸಾರೇಣ ಧರ್ಮಸ್ಯ ವಾಸಸ್ಥಾನಂ ನೂತನಮ್ ಆಕಾಶಮಣ್ಡಲಂ ನೂತನಂ ಭೂಮಣ್ಡಲಞ್ಚ ಪ್ರತೀಕ್ಷಾಮಹೇ | 14 ಅತಃವಹ ಹೇ

ಪ್ರಿಯತಮಾಃ, ತಾನಿ ಪ್ರತೀಕ್ಷಮಾಣಾ ಯೂಯಂ ನಿಷ್ಕಲಜ್ಜಾ ಅನಿನ್ದಿತಾಶ್ಚ ಭೂತ್ವಾ ಯತ್ ಶಾನ್ತಾಶ್ರಿತಾಸ್ತಿಷ್ಯದ್ಧೈತಸ್ಮಿನ್ ಯತದ್ಧಂ |
 15 ಅಸ್ಮಾಕಂ ಪ್ರಭೋ ದೀರ್ಘಸಹಿಷ್ಣುತಾಞ್ಚ ಪರಿತ್ರಾಣಜನಿಕಾಂ ಮನ್ಯದ್ಧಂ | ಅಸ್ಮಾಕಂ ಪ್ರಿಯಭ್ರಾತ್ರೇ ಪೌಲಾಯ ಯತ್
 ಜ್ಞಾನಮ್ ಅದಾಯಿ ತದನುಸಾರೇಣ ಸೋಽಪಿ ಪತ್ರೇ ಯುಷ್ಮಾನ್ ಪ್ರತಿ ತದೇವಾಲಿಖತ್ | 16 ಸ್ವಕೀಯಸರ್ವಪತ್ರೇಷು ಚೈತಾನ್ಯಧಿ
 ಪ್ರಸ್ತುತ್ಯ ತದೇವ ಗದತಿ | ತೇಷು ಪತ್ರೇಷು ಕತಿಪಯಾನಿ ದುರೂಹ್ಯಾಣಿ ವಾಕ್ಯಾನಿ ವಿದ್ಯಂತೇ ಯೇ ಚ ಲೋಕಾ ಅಜ್ಞಾನಾಶ್ಚಘ್ನಲಾಶ್ಚ
 ತೇ ನಿಜವಿನಾಶಾರ್ಥಮ್ ಅನ್ಯಶಾಸ್ತ್ರೀಯವಚನಾನೀವ ತಾನ್ಯಪಿ ವಿಕಾರಯನ್ತಿ | 17 ತಸ್ಮಾದ್ ಹೇ ಪ್ರಿಯತಮಾಃ, ಯೂಯಂ
 ಪೂರ್ವಂ ಬುದ್ಧ್ವಾ ಸಾವಧಾನಾಸ್ತಿಷ್ಯತ, ಅಧಾರ್ಮಿಕಾಣಾಂ ಭ್ರಾನ್ತಿಸೋತಸಾಪಹ್ಯತಾಃ ಸ್ವಕೀಯಸುಷ್ಪಿರತ್ನಾತ್ ಮಾ ಭ್ರಶ್ಯತ | 18
 ಕಿನ್ತ್ವಸ್ಮಾಕಂ ಪ್ರಭೋಸ್ತ್ರಾತು ಯೀರ್ಶುಖ್ರೀಷ್ಟಸ್ಯಾನುಗ್ರಹೇ ಜ್ಞಾನೇ ಚ ವರ್ಧದ್ಧಂ | ತಸ್ಯ ಗೌರವಮ್ ಇದಾನೀಂ ಸದಾಕಾಲಞ್ಚ
 ಭೂಯಾತ್ | ಆಮೇನ್ | (aiōn g165)

೧ ಯೋಹನ:

1 ಆದಿತೋ ಯ ಆಸೀದ್ ಯಸ್ಯ ವಾಗ್ ಅಸ್ಮಾಭಿರಶ್ರಾವಿ ಯುಷ್ಣ ವಯಂ ಸ್ನೇನತ್ಯೈ ದ್ಯೌಷ್ಟವನ್ನೋ ಯುಷ್ಣ ವಿಕ್ಷಿತವನ್ತಃ ಸ್ವಕರೈಃ ಸ್ಪೃಷ್ಟವನ್ನಶ್ಚ ತಂ ಜೀವನವಾದಂ ವಯಂ ಜ್ಞಾಪಯಾಮಃ | 2 ಸ ಜೀವನಸ್ವರೂಪಃ ಪ್ರಕಾಶತ ವಯುಷ್ಣ ತಂ ದೃಷ್ಟವನ್ನಸ್ತಮದಿ ಸಾಕ್ಷ್ಯಂ ದದೃಶ್ಚ ಯಶ್ಚ ಪಿತುಃ ಸನ್ನಿಧಾವವರ್ತತಾಸ್ಮಾಕಂ ಸಮೀಪೇ ಪ್ರಕಾಶತ ಚ ತಮ್ ಅನನ್ತಜೀವನಸ್ವರೂಪಂ ವಯಂ ಯುಷ್ಣಾನ್ ಜ್ಞಾಪಯಾಮಃ | (aiōnios g166) 3 ಅಸ್ಮಾಭಿ ಯದ್ ದೃಷ್ಟಂ ಶ್ರುತಂ ತದೇವ ಯುಷ್ಣಾನ್ ಜ್ಞಾಪ್ಯತೇ ತೇನಾಸ್ಮಾಭಿಃ ಸಹಾಂಶಿತ್ವಂ ಯುಷ್ಣಾಕಂ ಭವಿಷ್ಯತಿ | ಅಸ್ಮಾಕಂ ಸಹಾಂಶಿತ್ವಂ ಪಿತ್ರಾ ತತ್ಪುತ್ರೇಣ ಯೀಶುಖ್ರೀಷ್ಟೇನ ಚ ಸಾದ್ಯಂ ಭವತಿ | 4 ಅಪರಂ ಯುಷ್ಣಾಕಮ್ ಆನನ್ದೋ ಯತ್ ಸಮೂರ್ಣೋ ಭವೇದ್ ತದರ್ಥಂ ವಯಮ್ ಏತಾನಿ ಲಿಖಾಮಃ | 5 ವಯಂ ಯಾಂ ವಾರ್ತಾಂ ತಸ್ಮಾತ್ ಶ್ರುತ್ವಾ ಯುಷ್ಣಾನ್ ಜ್ಞಾಪಯಾಮಃ ಸೇಯಮ್ | ಈಶ್ವರೋ ಜ್ಯೋತಿಸ್ಸ್ಮಿನ್ ಅನ್ಲಕಾರಸ್ಯ ಲೇಶೋಽಪಿ ನಾಸ್ತಿ | 6 ವಯಂ ತೇನ ಸಹಾಂಶಿನ ಇತಿ ಗದಿತ್ವಾ ಯದ್ಯನ್ಲಕಾರೇ ಚರಾಮಸ್ವಹಿ ಸತ್ಯಾಚಾರಿಣೋ ನ ಸನ್ನೋ ಽನ್ಯತವಾದಿನೋ ಭವಾಮಃ | 7 ಕಿನ್ತು ಸ ಯಥಾ ಜ್ಯೋತಿಷಿ ವರ್ತತೇ ತಥಾ ವಯಮಪಿ ಯದಿ ಜ್ಯೋತಿಷಿ ಚರಾಮಸ್ವಹಿ ಪರಸ್ಪರಂ ಸಹಭಾಗಿನೋ ಭವಾಮಸ್ತಸ್ಯ ಪುತ್ರಸ್ಯ ಯೀಶುಖ್ರೀಷ್ಟಸ್ಯ ರುಧಿರಇಶ್ಲಾಸ್ಮಾನ್ ಸರ್ವಸ್ಮಾತ್ ಪಾಪಾತ್ ಶುದ್ಧಯತಿ | 8 ವಯಂ ನಿಷ್ಪಾಪಾ ಇತಿ ಯದಿ ವದಾಮಸ್ವಹಿ ಸ್ವಯಮೇವ ಸ್ವಾನ್ ವಚ್ಚಯಾಮಃ ಸತ್ಯಮತಚ್ಚಾಸ್ಮಾಕಮ್ ಅನ್ತರೇ ನ ವಿದ್ಯತೇ | 9 ಯದಿ ಸ್ವಪಾಪಾನಿ ಸ್ವೀಕುರ್ಮಹೇ ತರ್ಹಿ ಸ ವಿಶ್ವಾಸ್ಯೋ ಯಾಥಾರ್ಥಿಕಶ್ಚಾಸ್ತಿ ತಸ್ಮಾದ್ ಅಸ್ಮಾಕಂ ಪಾಪಾನಿ ಕ್ಷಮಿಷ್ಯತೇ ಸರ್ವಸ್ಮಾದ್ ಅಧರ್ಮಾಚ್ಚಾಸ್ಮಾನ್ ಶುದ್ಧಯಿಷ್ಯತಿ | 10 ವಯಮ್ ಅಕೃತಪಾಪಾ ಇತಿ ಯದಿ ವದಾಮಸ್ವಹಿ ತಮ್ ಅನ್ಯತವಾದಿನಂ ಕುರ್ಮಸ್ತಸ್ಯ ವಾಕ್ಯಇಶ್ಲಾಸ್ಮಾಕಮ್ ಅನ್ತರೇ ನ ವಿದ್ಯತೇ |

2 ಹೇ ಪ್ರಿಯಬಾಲಕಾಃ, ಯುಷ್ಣಾಭಿ ಯಮ್ ಪಾಪಂ ನ ಕ್ರಿಯೇತ ತದರ್ಥಂ ಯುಷ್ಣಾನ್ ಪ್ರತ್ಯೇತಾನಿ ಮಯಾ ಲಿಖ್ಯಂತೇ | ಯದಿ ತು ಕೇನಾಪಿ ಪಾಪಂ ಕ್ರಿಯತೇ ತರ್ಹಿ ಪಿತುಃ ಸಮೀಪೇ ಽಸ್ಮಾಕಂ ಏಕಃ ಸಹಾಯೋ ಽರ್ಥತೋ ಧಾರ್ಮಿಕೋ ಯೀಶುಃ ಖ್ರೀಷ್ಟೋ ವಿದ್ಯತೇ | 2 ಸ ಚಾಸ್ಮಾಕಂ ಪಾಪಾನಾಂ ಪ್ರಾಯಶ್ಚಿತ್ತಂ ಕೇವಲಮಸ್ಮಾಕಂ ನಹಿ ಕಿನ್ತು ಲಿಖಿಲಸಂಸಾರಸ್ಯ ಪಾಪಾನಾಂ ಪ್ರಾಯಶ್ಚಿತ್ತಂ | 3 ವಯಂ ತಂ ಜಾನೀಮ ಇತಿ ತದೀಯಾಜ್ಞಾಪಾಲನೇನಾವಗಚ್ಛಾಮಃ | 4 ಅಹಂ ತಂ ಜಾನಾಮೀತಿ ವದಿತ್ವಾ ಯಸ್ಯಾಜ್ಞಾ ನ ಪಾಲಯತಿ ಸೋ ಽನ್ಯತವಾದೀ ಸತ್ಯಮತಚ್ಚ ತಸ್ಯಾನ್ತರೇ ನ ವಿದ್ಯತೇ | 5 ಯಃ ಕಶ್ಚಿತ್ ತಸ್ಯ ವಾಕ್ಯಂ ಪಾಲಯತಿ ತಸ್ಮಿನ್ ಈಶ್ವರಸ್ಯ ಪ್ರೇಮ ಸತ್ಯರೂಪೇಣ ಸಿದ್ಧತಿ ವಯಂ ತಸ್ಮಿನ್ ವರ್ತಮಹೇ ತದ್ ಏತೇನಾವಗಚ್ಛಾಮಃ | 6 ಅಹಂ ತಸ್ಮಿನ್ ತಿಷ್ಠಾಮೀತಿ ಯೋ ಗದತಿ ತಸ್ಯೇದಮ್ ಉಚಿತಂ ಯತ್ ಖ್ರೀಷ್ಟೋ ಯಾದ್ಯಗ್ ಆಚರಿತವಾನ್ ಸೋ ಽಪಿ ತಾದ್ಯಗ್ ಆಚರೇತ್ | 7 ಹೇ ಪ್ರಿಯತಮಾಃ, ಯುಷ್ಣಾನ್ ಪ್ರತ್ಯಹಂ ನೂತನಾಮಾಜ್ಞಾಂ ಲಿಖಾಮೀತಿ ನಹಿ ಕಿನ್ತು ದಿತೋ ಯುಷ್ಣಾಭಿ ಲಭ್ಯಾಂ ಪುರಾತನಾಮಾಜ್ಞಾಂ ಲಿಖಾಮಿ | ಆದಿತೋ ಯುಷ್ಣಾಭಿ ಯದ್ ವಾಕ್ಯಂ ಶ್ರುತಂ ಸಾ ಪುರಾತನಾಜ್ಞಾ | 8 ಪುನರಪಿ ಯುಷ್ಣಾನ್ ಪ್ರತಿ ನೂತನಾಜ್ಞಾ ಮಯಾ ಲಿಖ್ಯತ ಏತದಪಿ ತಸ್ಮಿನ್ ಯುಷ್ಣಾಸು ಚ ಸತ್ಯಂ, ಯತೋ ಽನ್ಯಕಾರೋ ವ್ಯತ್ಯೇತಿ ಸತ್ಯಾ ಜ್ಯೋತಿಶ್ಚೇದಾನೀಂ ಪ್ರಕಾಶತೇ; 9 ಅಹಂ ಜ್ಯೋತಿಷಿ ವರ್ತ ಇತಿ ಗದಿತ್ವಾ ಯಃ ಸ್ವಭ್ರಾತರಂ ದ್ವೇಷ್ಟಿ ಸೋ ಽದ್ಯಾಪಿ ತಮಿಸ್ರೇ ವರ್ತತೇ | 10 ಸ್ವಭ್ರಾತರಿ ಯಃ ಪ್ರೀಯತೇ ಸ ಏವ ಜ್ಯೋತಿಷಿ ವರ್ತತೇ ವಿಷ್ವಜನಕಂ ಕಿಮಪಿ ತಸ್ಮಿನ್ ನ ವಿದ್ಯತೇ | 11 ಕಿನ್ತು ಸ್ವಭ್ರಾತರಂ ಯೋ ದ್ವೇಷ್ಟಿ ಸ ತಿಮಿರೇ ವರ್ತತೇ ತಿಮಿರೇ ಚರತಿ ಚ ತಿಮಿರೇಣ ಚ ತಸ್ಯ ನಯನೇ ಽನ್ಲೀಕ್ರಿಯತೇ ತಸ್ಮಾತ್ ಕ್ಷ ಯಾಮೀತಿ ಸ ಜ್ಞಾತುಂ ನ ಶಕ್ನೋತಿ | 12 ಹೇ ಶಿಶವಃ, ಯೂಯಂ ತಸ್ಯ ನಾಮ್ನಾ ಪಾಪಕ್ಷಮಾಂ ಪ್ರಾಪ್ತವನ್ನಸ್ತಸ್ಮಾದ್ ಅಹಂ ಯುಷ್ಣಾನ್ ಪ್ರತಿ ಲಿಖಾಮಿ | 13 ಹೇ ಪಿತರಃ, ಯ ಆದಿತೋ ವರ್ತಮಾನಸ್ತಂ ಯೂಯಂ ಜಾನೀಥ ತಸ್ಮಾದ್ ಯುಷ್ಣಾನ್ ಪ್ರತಿ ಲಿಖಾಮಿ | ಹೇ ಯುವಾನಃ ಯೂಯಂ ಪಾಪತ್ನಾಂ ಜಿತವನ್ನಸ್ತಸ್ಮಾದ್ ಯುಷ್ಣಾನ್ ಪ್ರತಿ ಲಿಖಾಮಿ | ಹೇ ಬಾಲಕಾಃ, ಯೂಯಂ ಪಿತರಂ ಜಾನೀಥ ತಸ್ಮಾದಹಂ ಯುಷ್ಣಾನ್ ಪ್ರತಿ ಲಿಖಿತವಾನ್ | 14 ಹೇ ಪಿತರಃ, ಆದಿತೋ ಯೋ ವರ್ತಮಾನಸ್ತಂ ಯೂಯಂ ಜಾನೀಥ ತಸ್ಮಾದ್ ಯುಷ್ಣಾನ್ ಪ್ರತಿ ಲಿಖಿತವಾನ್ | ಹೇ ಯುವಾನಃ, ಯೂಯಂ ಬಲವನ್ನ ಆದ್ವೇ, ಈಶ್ವರಸ್ಯ ವಾಕ್ಯಇಷ್ಯ ಯುಷ್ಣದನ್ತರೇ ವರ್ತತೇ ಪಾಪಾತ್ನಾ ಚ ಯುಷ್ಣಾಭಿಃ ಪರಾಜಿಗ್ಯೇ ತಸ್ಮಾದ್ ಯುಷ್ಣಾನ್ ಪ್ರತಿ ಲಿಖಿತವಾನ್ | 15 ಯೂಯಂ ಸಂಸಾರೇ ಸಂಸಾರಸ್ಯವಿಷಯೇಷು ಚ ಮಾ ಪ್ರೀಯದ್ಧಂ ಯಃ ಸಂಸಾರೇ ಪ್ರೀಯತೇ ತಸ್ಯಾನ್ತರೇ ಪಿತುಃ ಪ್ರೇಮ ನ ತಿಷ್ಯತಿ | 16 ಯತಃ ಸಂಸಾರೇ ಯದ್ಯತ್ ಸ್ಥಿತಮ್ ಅರ್ಥತಃ ಶಾರೀರಿಕಭಾಷಸ್ಯಾಭಿಲಾಷೋ ದರ್ಶನೇನ್ದಿಯಸ್ಯಾಭಿಲಾಷೋ ಜೀವನಸ್ಯ ಗರ್ವಶ್ಚ ಸರ್ವಮೇತತ್ ಪಿತೃತೋ ನ ಜಾಯತೇ ಕಿನ್ತು ಸಂಸಾರದೇವ | 17 ಸಂಸಾರಸ್ತದೀಯಾಭಿಲಾಷಶ್ಚ ವ್ಯತ್ಯೇತಿ

ಕಿನ್ನು ಯ ಈಶ್ವರಸ್ಥೋತ್ರ ಕರೋತಿ ಸೋ ಉನ್ಮತಕಾಲಂ ಯಾವತ್ ತಿಷ್ಠತಿ | (aiṅ g165) 18 ಹೇ ಬಾಲಕಾಃ, ಶೇಷಕಾಲೋಽಯಂ, ಅಪರಂ ಖೀಷ್ಣಾರಿಣೋಪಸ್ಥಾವ್ಯಮಿತಿ ಯುಷ್ಮಾಭಿ ಯಥಾ ಶ್ರುತಂ ತಥಾ ಬಹವಃ ಖೀಷ್ಣಾರಯ ಉಪಸ್ಥಿತಾಸ್ತಸ್ಮಾದಯಂ ಶೇಷಕಾಲೋಽಸ್ತೀತಿ ವಯಂ ಜಾನೀಮಃ | 19 ತೇ ಸ್ತನ್ಯದ್ಯಾನ್ ನಿರ್ಗತವನ್ತಃ ಕಿನ್ನು ಸ್ತದೀಯಾ ನಾಸನ್ ಯದ್ಯಸ್ತದೀಯಾ ಅಭವಿಷ್ಣನ್ ತರ್ಹ್ಯಸ್ಮತ್ಪ್ರಜ್ಞೇ ಸ್ಥಾಸ್ತನ್, ಕಿನ್ನು ಸರ್ವೇ ಸ್ತದೀಯಾ ನ ಸನ್ಯೇತಸ್ಯ ಪ್ರಕಾಶ ಅವಶ್ಯಕ ಅಸೀತ್ | 20 ಯಃ ಪವಿತ್ರಸ್ತಸ್ಮಾದ್ ಯೂಯಮ್ ಅಭಿಷೇಕಂ ಪ್ರಾಪ್ತವನ್ತಸ್ಯೇನ ಸರ್ವಾಣಿ ಜಾನೀಥ | 21 ಯೂಯಂ ಸತ್ಯಮತಂ ನ ಜಾನೀಥ ತತ್ತಾರಣಾದ್ ಅಹಂ ಯುಷ್ಮಾನ್ ಪ್ರತಿ ಲಿಖಿತವಾನ್ ತನ್ನಹಿ ಕಿನ್ನು ಯೂಯಂ ತತ್ ಜಾನೀಥ ಸತ್ಯಮತಾಚ್ಚ ತಿಮಪ್ಯನತವಾಕ್ಯಂ ನೋತ್ಪದ್ಯತೇ ತತ್ತಾರಣಾದೇವ | 22 ಯೇಶುರಭಿಷ್ಠಿಸ್ತಾತೇತಿ ಯೋ ನಾಜ್ಞೇಕರೋತಿ ತಂ ವಿನಾ ಕೋ ಽಪರೋ ಽನ್ಯತವಾದೀ ಭವೇತ್? ಸ ಏವ ಖೀಷ್ಣಾರಿ ಯಃ ಪಿತರಂ ಪುತ್ರಙ್ಗು ನಾಜ್ಞೇಕರೋತಿ | 23 ಯಃ ಕಶ್ಚಿತ್ ಪುತ್ರಂ ನಾಜ್ಞೇಕರೋತಿ ಸ ಪಿತರಮಪಿ ನ ಧಾರಯತಿ ಯಶ್ಚ ಪುತ್ರಮಜ್ಞೇಕರೋತಿ ಸ ಪಿತರಮಪಿ ಧಾರಯತಿ | 24 ಆದಿತೋ ಯುಷ್ಮಾಭಿ ಯಥಾ ಶ್ರುತಂ ತದ್ ಯುಷ್ಮಾಸು ತಿಷ್ಠತು, ಆದಿತಃ ಶ್ರುತಂ ವಾಕ್ಯಂ ಯದಿ ಯುಷ್ಮಾಸು ತಿಷ್ಠತಿ, ತರ್ಹಿ ಯೂಯಮಪಿ ಪುತ್ರೇ ಪಿತರಿ ಚ ಸ್ಥಾಸ್ತಥ | 25 ಸ ಚ ಪ್ರತಿಜ್ಞಯಾಸ್ತಬ್ಧಂ ಯತ್ ಪ್ರತಿಜ್ಞಾತವಾನ್ ತದ್ ಅನನ್ಯಜೀವನಂ | (aiṅios g166) 26 ಯೇ ಜನಾ ಯುಷ್ಮಾನ್ ಭ್ರಾಮಯನ್ತಿ ತಾನದ್ಧಹಮ್ ಇದಂ ಲಿಖಿತವಾನ್ | 27 ಅಪರಂ ಯೂಯಂ ತಸ್ಮಾದ್ ಯಮ್ ಅಭಿಷೇಕಂ ಪ್ರಾಪ್ತವನ್ತಃ ಸ ಯುಷ್ಮಾಸು ತಿಷ್ಠತಿ ತತಃ ಕೋಽಪಿ ಯದ್ ಯುಷ್ಮಾನ್ ಶಿಕ್ಷಯೇತ್ ತದ್ ಅನಾವಶ್ಯಕಂ, ಸ ಚಾಭಿಷೇಕೋ ಯುಷ್ಮಾನ್ ಸರ್ವಾಣಿ ಶಿಕ್ಷಯತಿ ಸತ್ಯಶ್ಚ ಭವತಿ ನ ಚಾತದ್ಯಃ, ಅತಃ ಸ ಯುಷ್ಮಾನ್ ಯದ್ವದ್ ಅಶಿಕ್ಷಯತ್ ತದ್ವತ್ ತತ್ರ ಸ್ಥಾಸ್ತಥ | 28 ಅತಃ ಏವ ಹೇ ಪ್ರಿಯಬಾಲಕಾ ಯೂಯಂ ತತ್ರ ತಿಷ್ಠತ, ತಥಾ ಸತಿ ಸ ಯದಾ ಪ್ರಕಾಶಿಷ್ಯತೇ ತದಾ ವಯಂ ಪ್ರತಿಭಾನ್ವಿತಾ ಭವಿಷ್ಯಾಮಃ, ತಸ್ಮಾಗಮನಸಮಯೇ ಚ ತಸ್ಯ ಸಾಕ್ಷಾನ್ ತ್ರಪಿಷ್ಯಾಮಹೇ | 29 ಸ ಧಾರ್ಮಿಕೋ ಽಸ್ತೀತಿ ಯದಿ ಯೂಯಂ ಜಾನೀಥ ತರ್ಹಿ ಯಃ ಕಶ್ಚಿದ್ ಧರ್ಮಾಚಾರಂ ಕರೋತಿ ಸ ತಸ್ಮಾತ್ ಜಾತ ಇತ್ಯಪಿ ಜಾನೀತ |

3 ಪಶ್ಯತ ವಯಮ್ ಈಶ್ವರಸ್ಯ ಸನ್ನಾನಾ ಇತಿ ನಾಮ್ನಾಖ್ಯಾಯಮಹೇ, ಏತೇನ ಪಿತಾಸ್ಮಬ್ಧಂ ಕೀದೃತ್ ಮಹಾಪ್ರೇಮ ಪ್ರದತ್ತವಾನ್, ಕಿನ್ನು ಸಂಸಾರಸ್ತಂ ನಾಜಾನಾತ್ ತತ್ತಾರಣಾದಸ್ಮಾನ್ ಅಪಿ ನ ಜಾನಾತಿ | 2 ಹೇ ಪ್ರಿಯತಮಾಃ, ಇದಾನೀಂ ವಯಮ್ ಈಶ್ವರಸ್ಯ ಸನ್ನಾನಾ ಆಸ್ಮಹೇ ಪಶ್ಯಾತ್ ಕಿಂ ಭವಿಷ್ಯಾಮಸ್ತದ್ ಅದ್ಯಾಪ್ಯಪ್ರಕಾಶಿತಂ ಕಿನ್ನು ಪ್ರಕಾಶಂ ಗತೇ ವಯಂ ತಸ್ಯ ಸದೃಶಾ ಭವಿಷ್ಯಾಮಿ ಇತಿ ಜಾನೀಮಃ, ಯತಃ ಸ ಯಾದೃಶೋ ಽನ್ತಿ ತಾದೃಶೋ ಽಸ್ಮಾಭಿಧರ್ಶಿಷ್ಯತೇ | 3 ತಸ್ಮಿನ್ ಏಷಾ ಪ್ರತ್ಯಾಶಾ ಯಸ್ಯ ಕಸ್ಯಚಿದ್ ಭವತಿ ಸ ಸ್ವಂ ತಥಾ ಪವಿತ್ರಂ ಕರೋತಿ ಯಥಾ ಸ ಪವಿತ್ರೋ ಽನ್ತಿ | 4 ಯಃ ಕಶ್ಚಿತ್ ಪಾಪಮ್ ಆಚರತಿ ಸ ವ್ಯವಸ್ಥಾಲಜ್ಞನಂ ಕರೋತಿ ಯತಃ ಪಾಪಮೇವ ವ್ಯವಸ್ಥಾಲಜ್ಞನಂ | 5 ಅಪರಂ ಸೋ ಽಸ್ಮಾಕಂ ಪಾಪಾನ್ಯಪಹರ್ತುಂ ಪ್ರಾಕಾಶತ್ಯೇತದ್ ಯೂಯಂ ಜಾನೀಥ, ಪಾಪಙ್ಗು ತಸ್ಮಿನ್ ನ ವಿದ್ಯತೇ | 6 ಯಃ ಕಶ್ಚಿತ್ ತಸ್ಮಿನ್ ತಿಷ್ಠತಿ ಸ ಪಾಪಾಚಾರಂ ನ ಕರೋತಿ ಯಃ ಕಶ್ಚಿತ್ ಪಾಪಾಚಾರಂ ಕರೋತಿ ಸ ತಂ ನ ದೃಷ್ಟವಾನ್ ನ ವಾವಗತವಾನ್ | 7 ಹೇ ಪ್ರಿಯಬಾಲಕಾಃ, ಕಶ್ಚಿದ್ ಯುಷ್ಮಾಕಂ ಭ್ರಮಂ ನ ಜನಯೇತ್, ಯಃ ಕಶ್ಚಿದ್ ಧರ್ಮಾಚಾರಂ ಕರೋತಿ ಸ ತಾದ್ಯಗ್ ಧಾರ್ಮಿಕೋ ಭವತಿ ಯಾದೃತ್ ಸ ಧಾರ್ಮಿಕೋ ಽನ್ತಿ | 8 ಯಃ ಪಾಪಾಚಾರಂ ಕರೋತಿ ಸ ಶಯತಾನಾತ್ ಜಾತೋ ಯತಃ ಶಯತಾನ ಆದಿತಃ ಪಾಪಾಚಾರೇ ಶಯತಾನಸ್ಯ ಕರ್ಮಣಾಂ ಲೋಪಾರ್ಥಮೇವೇಶ್ವರಸ್ಯ ಪುತ್ರಃ ಪ್ರಾಕಾಶತ | 9 ಯಃ ಕಶ್ಚಿದ್ ಈಶ್ವರಾತ್ ಜಾತಃ ಸ ಪಾಪಾಚಾರಂ ನ ಕರೋತಿ ಯತಸ್ತಸ್ಯ ವೀರ್ಯಂ ತಸ್ಮಿನ್ ತಿಷ್ಠತಿ ಪಾಪಾಚಾರಂ ಕರ್ತುಂ ನ ಶಕ್ನೋತಿ ಯತಃ ಸ ಈಶ್ವರಾತ್ ಜಾತಃ | 10 ಇತ್ಯನೇನೇಶ್ವರಸ್ಯ ಸನ್ನಾನಾಃ ಶಯತಾನಸ್ಯ ಚ ಸನ್ನಾನಾ ವ್ಯಕ್ತಾ ಭವನ್ತಿ | ಯಃ ಕಶ್ಚಿದ್ ಧರ್ಮಾಚಾರಂ ನ ಕರೋತಿ ಸ ಈಶ್ವರಾತ್ ಜಾತೋ ನಹಿ ಯಶ್ಚ ಸ್ವಭಾತರಿ ನ ಪ್ರೀಯತೇ ಸೋ ಽಪೀಶ್ವರಾತ್ ಜಾತೋ ನಹಿ | 11 ಯತಸ್ತಸ್ಯ ಯ ಆದೇಶ ಆದಿತೋ ಯುಷ್ಮಾಭಿಃ ಶ್ರುತಃ ಸ ಏಷ ಏವ ಯದ್ ಅಸ್ಮಾಭಿಃ ಪರಸ್ಪರಂ ಪ್ರೇಮ ಕರ್ತವ್ಯಂ | 12 ಪಾಪಾತ್ಯತೋ ಜಾತೋ ಯಃ ಕಾಬಿಲ್ ಸ್ವಭಾತರಂ ಹತವಾನ್ ತತ್ಸದ್ಯಶೈರಸ್ಮಾಭಿ ನರ್ ಭವಿತವ್ಯಂ | ಸ ಕಸ್ಮಾತ್ ಕಾರಣಾತ್ ತಂ ಹತವಾನ್? ತಸ್ಯ ಕರ್ಮಾಣಿ ದುಷ್ಠಾನಿ ತದ್ಭಾ ತುಶ್ಚ ಕರ್ಮಾಣಿ ಧರ್ಮಾಣ್ಯಾಸನ್ ಇತಿ ಕಾರಣಾತ್ | 13 ಹೇ ಮಮ ಭ್ರಾತರಃ, ಸಂಸಾರೋ ಯದಿ ಯುಷ್ಮಾನ್ ದ್ವೇಷ್ಠಿ ತರ್ಹಿ ತದ್ ಅಶ್ಚರ್ಯಂ ನ ಮನ್ಯದ್ಧಂ | 14 ವಯಂ ಮೃತ್ಯುಮ್ ಉತ್ತೀರ್ಯ ಜೀವನಂ ಪ್ರಾಪ್ತವನ್ತಸ್ತದ್ ಭ್ರಾತೃಷು ಪ್ರೇಮಕರಣಾತ್ ಜಾನೀಮಃ | ಭ್ರಾತರಿ ಯೋ ನ ಪ್ರೀಯತೇ ಸ ಮೃತ್ಯೌ ತಿಷ್ಠತಿ | 15 ಯಃ ಕಶ್ಚಿತ್ ಸ್ವಭಾತರಂ ದ್ವೇಷ್ಠಿ ಸಂ ನರಘಾತೀ ಕಿ ಇನ್ಯಾನನ್ಯಜೀವನಂ ನರಘಾತಿನಃ ಕಸ್ಮಾಪ್ಯನ್ವರೇ ನಾವತಿಷ್ಠತೇ ತದ್ ಯೂಯಂ ಜಾನೀಥ | (aiṅios

g166) 16 ಅಸ್ಮಾಕಂ ಕೃತೇ ಸ ಸ್ವಪ್ರಾಣಾಂಸ್ತಕ್ತವಾನ್ ಇತ್ಯನೇನ ವಯಂ ಪ್ರೇಮ್ನಸ್ತತ್ತ್ವಮ್ ಅವಗತಾಃ, ಅಪರಂ ಭ್ರಾತೃಣಾಂ ಕೃತೇ ಸ್ಮಾಭಿರಪಿ ಪ್ರಾಣಾಸ್ತಕ್ತವ್ಯಾಃ | 17 ಸಾಂಸಾರಿಕಜೀವಿಕಾಪ್ರಾಪ್ತೋ ಯೋ ಜನಃ ಸ್ವಭ್ರಾತರಂ ದೀನಂ ದೃಷ್ಟ್ವಾ ತಸ್ಮಾತ್ ಸ್ವೀಯದಯಾಂ ರುಣದ್ಧಿ ತಸ್ಯಾನ್ತರಂ ಈಶ್ವರಸ್ಯ ಪ್ರೇಮ ಕಥಂ ತಿಷ್ಠೇತ್? 18 ಹೇ ಮಮ ಪ್ರಿಯಬಾಲಕಾಃ, ವಾಕ್ಯೇನ ಜಿಹ್ವಯಾ ವಾಸ್ಮಾಭಿಃ ಪ್ರೇಮ ನ ಕರ್ತವ್ಯಂ ಕಿನ್ನು ಕಾರ್ಯೇಣ ಸತ್ಯತಯಾ ಚೈವ | 19 ಏತೇನ ವಯಂ ಯತ್ ಸತ್ಯಮತಸಮ್ಮನ್ವೀಯಾಸ್ತತ್ ಜಾನೀಮಸ್ತಸ್ಯ ಸಾಕ್ಷಾತ್ ಸ್ವಾನ್ತಃಕರಣಾನಿ ಸಾನ್ವಯಿತುಂ ಶಕ್ಯಾಮಶ್ಚ | 20 ಯತೋ ಸ್ಮದನ್ತಃಕರಣಂ ಯದ್ಯಸ್ಮಾನ್ ದೂಷಯತಿ ತರ್ಹ್ಯಸ್ಮದನ್ತಃ ಕರಣಾದ್ ಈಶ್ವರೋ ಮಹಾನ್ ಸರ್ವಜ್ಞಶ್ಚ | 21 ಹೇ ಪ್ರಿಯತಮಾಃ, ಅಸ್ಮದನ್ತಃಕರಣಂ ಯದ್ಯಸ್ಮಾನ್ ನ ದೂಷಯತಿ ತರ್ಹಿ ವಯಮ್ ಈಶ್ವರಸ್ಯ ಸಾಕ್ಷಾತ್ ಪ್ರತಿಭಾನ್ವಿತಾ ಭವಾಮಃ | 22 ಯಚ್ಚ ಪ್ರಾರ್ಥಯಾಮಹೇ ತತ್ ತಸ್ಮಾತ್ ಪ್ರಾಪ್ನುಮಃ, ಯತೋ ವಯಂ ತಸ್ಯಾಜ್ಞಾಃ ಪಾಲಯಾಮಸ್ತಸ್ಯ ಸಾಕ್ಷಾತ್ ತುಷ್ಟಿಜನಕಮ್ ಆಚಾರಂ ಕುರ್ಮ್ಯಶ್ಚ | 23 ಅಪರಂ ತಸ್ಯೇಯಮಾಜ್ಞಾ ಯದ್ ವಯಂ ಪುತ್ರಸ್ಯ ಯೇಶುಖ್ರೀಷ್ಟಸ್ಯ ನಾಮ್ನಿ ವಿಶ್ವಸಿಮಸ್ತಸ್ಯಾಜ್ಞಾನುಸಾರೇಣ ಚ ಪರಸ್ವರಂ ಪ್ರೇಮ ಕುರ್ಮ್ಯಃ | 24 ಯಶ್ಚ ತಸ್ಯಾಜ್ಞಾಃ ಪಾಲಯತಿ ಸ ತಸ್ಮಿನ್ ತಿಷ್ಠತಿ ತಸ್ಮಿನ್ ಸೋಽಪಿ ತಿಷ್ಠತಿ; ಸ ಚಾಸ್ಮಾನ್ ಯಮ್ ಆತ್ಮಾನಂ ದತ್ತವಾನ್ ತಸ್ಮಾತ್ ಸೋ ಸ್ಮಾಸು ತಿಷ್ಠತೀತಿ ಜಾನೀಮಃ |

4 ಹೇ ಪ್ರಿಯತಮಾಃ, ಯೂಯಂ ಸರ್ವೇಷ್ವಾತ್ಮಸು ನ ವಿಶ್ವಸಿತ ಕಿನ್ನು ತೇ ಈಶ್ವರಾತ್ ಜಾತಾ ನ ವೇತ್ಯಾತ್ಮನಃ ಪರೀಕ್ಷದ್ಧಂ ಯತೋ ಬಹವೋ ಮೃಷಾಭವಿಷ್ಯದ್ಧಾದಿನೋ ಜಗನ್ನದ್ಯಮ್ ಆಗತವನ್ | 2 ಈಶ್ವರೀಯೋ ಯ ಆತ್ಮಾ ಸ ಯುಷ್ಮಾಭಿರನೇನ ಪರಿಚೀಯತಾಂ, ಯೇಶುಃ ಖ್ರೀಷ್ಟೋ ನರಾವತಾರೋ ಭೂತ್ವಾಗತ ಏತದ್ ಯೇನ ಕೇನಚಿದ್ ಆತ್ಮನಾ ಸ್ವೀಕ್ರಿಯತೇ ಸ ಈಶ್ವರೀಯಃ | 3 ಕಿನ್ನು ಯೇಶುಃ ಖ್ರೀಷ್ಟೋ ನರಾವತಾರೋ ಭೂತ್ವಾಗತ ಏತದ್ ಯೇನ ಕೇನಚಿದ್ ಆತ್ಮನಾ ನಾಜ್ಞೀಕ್ರಿಯತೇ ಸ ಈಶ್ವರೀಯೋ ನಹಿ ಕಿನ್ನು ಖ್ರೀಷ್ಟಾರೇರಾತ್ಮಾ ತೇನ ಚಾಗನ್ತವ್ಯಮಿತಿ ಯುಷ್ಮಾಭಿಃ ಶ್ರುತಂ, ಸ ಚೇದಾನೀಮಪಿ ಜಗತಿ ವರ್ತತೇ | 4 ಹೇ ಬಾಲಕಾಃ, ಯೂಯಮ್ ಈಶ್ವರಾತ್ ಜಾತಾಸ್ತಾನಾಂ ಜಿತವನ್ಶ್ಚ ಯತಃ ಸಂಸಾರಾಧಿಷ್ಠಾನಕಾರಿಣೋ ಽಪಿ ಯುಷ್ಮದಧಿಷ್ಠಾನಕಾರೀ ಮಹಾನ್ | 5 ತೇ ಸಂಸಾರಾತ್ ಜಾತಾಸ್ತತೋ ಹೇತೋಃ ಸಂಸಾರಾದ್ ಭಾಷನ್ತೇ ಸಂಸಾರಶ್ಚ ತೇಷಾಂ ವಾಕ್ಯಾನಿ ಗೃಹ್ಣಾತಿ | 6 ವಯಮ್ ಈಶ್ವರಾತ್ ಜಾತಾಃ, ಈಶ್ವರಂ ಯೋ ಜಾನಾತಿ ಸೋಽಸ್ಮದ್ಧಾಕ್ಯಾನಿ ಗೃಹ್ಣಾತಿ ಯಶ್ಚೇಶ್ವರಾತ್ ಜಾತೋ ನಹಿ ಸೋಽಸ್ಮದ್ಧಾಕ್ಯಾನಿ ನ ಗೃಹ್ಣಾತಿ; ಅನೇನ ವಯಂ ಸತ್ಯಾತ್ಮಾನಂ ಭ್ರಾಮಕಾತ್ಮಾನಂ ಪರಿಚಿನುಮಃ | 7 ಹೇ ಪ್ರಿಯತಮಾಃ, ವಯಂ ಪರಸ್ವರಂ ಪ್ರೇಮ ಕರವಾಮ, ಯತಃ ಪ್ರೇಮ ಈಶ್ವರಾತ್ ಜಾಯತೇ, ಅಪರಂ ಯಃ ಕಶ್ಚಿತ್ ಪ್ರೇಮ ಕರೋತಿ ಸ ಈಶ್ವರಾತ್ ಜಾತ ಈಶ್ವರಂ ವೇತ್ತಿ ಚ | 8 ಯಃ ಪ್ರೇಮ ನ ಕರೋತಿ ಸ ಈಶ್ವರಂ ನ ಜಾನಾತಿ ಯತ ಈಶ್ವರಃ ಪ್ರೇಮಸ್ವರೂಪಃ | 9 ಅಸ್ಮಾಸ್ತೀಶ್ವರಸ್ಯ ಪ್ರೇಮೈತೇನ ಪ್ರಾಕಾಶತ ಯತ್ ಸ್ವಪುತ್ರೇಣಾಸ್ಯಭ್ಯಂ ಜೀವನದಾನಾರ್ಥಮ್ ಈಶ್ವರಃ ಸ್ವೀಯಮ್ ಅದ್ವಿತೀಯಂ ಪುತ್ರಂ ಜಗನ್ನದ್ಯಂ ಪ್ರೇಷಿತವಾನ್ | 10 ವಯಂ ಯದ್ ಈಶ್ವರೇ ಪ್ರೀತವನ್ ಇತ್ಯತ್ರ ನಹಿ ಕಿನ್ನು ಸ ಯದಸ್ಮಾಸು ಪ್ರೀತವಾನ್ ಅಸ್ಮತ್ಪಾಪಾನಾಂ ಪ್ರಾಯಶ್ಚಿತ್ತಾರ್ಥಂ ಸ್ವಪುತ್ರಂ ಪ್ರೇಷಿತವಾಂಶ್ಚೇತ್ಯತ್ರ ಪ್ರೇಮ ಸನ್ನಿಷ್ಠತೇ | 11 ಹೇ ಪ್ರಿಯತಮಾಃ, ಅಸ್ಮಾಸು ಯದೀಶ್ವರೇಣೈತ್ಯಾದ್ಯಶಂ ಪ್ರೇಮ ಕೃತಂ ತರ್ಹಿ ಪರಸ್ವರಂ ಪ್ರೇಮ ಕರ್ತುಮ್ ಅಸ್ಮಾಕಮಪ್ಯುಚಿತಂ | 12 ಈಶ್ವರಃ ಕದಾಚ ಕೇನಾಪಿ ನ ದೃಷ್ಟಃ ಯದ್ಯಸ್ಮಾಭಿಃ ಪರಸ್ವರಂ ಪ್ರೇಮ ಕ್ರಿಯತೇ ತರ್ಹಿಶ್ವರೋ ಸ್ಮನ್ನದ್ಯೇ ತಿಷ್ಠತಿ ತಸ್ಯ ಪ್ರೇಮ ಚಾಸ್ಮಾಸು ಸೇತ್ಸ್ಯತೇ | 13 ಅಸ್ಯಭ್ಯಂ ತೇನ ಸ್ವಕೀಯಾತ್ಮನೋಽಪಿ ದತ್ತ ಇತ್ಯನೇನ ವಯಂ ಯತ್ ತಸ್ಮಿನ್ ತಿಷ್ಠಾಮಃ ಸ ಚ ಯದ್ ಅಸ್ಮಾಸು ತಿಷ್ಠತೀತಿ ಜಾನೀಮಃ | 14 ಪಿತಾ ಜಗತ್ತಾತಾರಂ ಪುತ್ರಂ ಪ್ರೇಷಿತವಾನ್ ಏತದ್ ವಯಂ ದೃಷ್ಟ್ವಾ ಪ್ರಮಾಣಯಾಮಃ | 15 ಯೇಶುರೀಶ್ವರಸ್ಯ ಪುತ್ರ ಏತದ್ ಯೇನಾಜ್ಞೀಕ್ರಿಯತೇ ತಸ್ಮಿನ್ ಈಶ್ವರಸ್ತಿಷ್ಠತಿ ಸ ಚೇಶ್ವರೇ ತಿಷ್ಠತಿ | 16 ಅಸ್ಮಾಸ್ತೀಶ್ವರಸ್ಯ ಯತ್ ಪ್ರೇಮ ವರ್ತತೇ ತದ್ ವಯಂ ಜ್ಞಾತವನ್ಸಸ್ಮಿನ್ ವಿಶ್ವಾಸಿತವನ್ಶ್ಚ | ಈಶ್ವರಃ ಪ್ರೇಮಸ್ವರೂಪಃ ಪ್ರೇಮ್ನೀ ಯಸ್ತಿಷ್ಠತಿ ಸ ಈಶ್ವರೇ ತಿಷ್ಠತಿ ತಸ್ಮಿಂಶ್ಚೇಶ್ವರಸ್ತಿಷ್ಠತಿ | 17 ಸ ಯಾದೃಶೋ ಸ್ವಿ ವಯಮಪ್ಯೇತಸ್ಮಿನ್ ಜಗತಿ ತಾದೃಶಾ ಭವಾಮ ಏತಸ್ಮಾದ್ ವಿಚಾರದಿನೇ ಸ್ಮಾಭಿ ಯಾರ್ ಪ್ರತಿಭಾ ಲಭ್ಯತೇ ಸಾಸ್ಮತ್ಸಮ್ಮನ್ವೀಯಸ್ಯ ಪ್ರೇಮ್ನಃ ಸಿದ್ಧಿಃ | 18 ಪ್ರೇಮ್ನಿ ಭೀತಿ ನರ್ ವರ್ತತೇ ಕಿನ್ನು ಸಿದ್ಧಂ ಪ್ರೇಮ ಭೀತಿಂ ನಿರಾಕರೋತಿ ಯತೋ ಭೀತಿಃ ಸಯಾತನಾಸ್ತಿ ಭೀತೋ ಮಾನವಃ ಪ್ರೇಮ್ನಿ ಸಿದ್ಧೋ ನ ಜಾತಃ | 19 ಅಸ್ಮಾಸು ಸ ಪ್ರಥಮಂ ಪ್ರೀತವಾನ್ ಇತಿ ಕಾರಣಾದ್ ವಯಂ ತಸ್ಮಿನ್ ಪ್ರೀಯಾಮಹೇ | 20 ಈಶ್ವರೇ ಽಹಂ ಪ್ರೀಯ ಇತ್ಯುಕ್ತ್ವಾ ಯಃ ಕಶ್ಚಿತ್ ಸ್ವಭ್ರಾತರಂ ದ್ವೇಷ್ಠಿ ಸೋ ಽನ್ಯತವಾದೀ | ಸ ಯಂ ದೃಷ್ಟವಾನ್ ತಸ್ಮಿನ್ ಸ್ವಭ್ರಾತರಿ ಯದಿ ನ ಪ್ರೀಯತೇ

ತರ್ಹಿ ಯಮ್ ಈಶ್ವರಂ ನ ದೃಷ್ಟವಾನ್ ಕಥಂ ತಸ್ಮಿನ್ ಪ್ರೇಮ ಕರ್ತುಂ ಶಕ್ನುಯಾತ್? 21 ಅತ ಈಶ್ವರೇ ಯಃ ಪ್ರೀಯತೇ ಸ ಸ್ವೀಯಭ್ರಾತರ್ಯುಷಿ ಪ್ರೀಯತಾಮ್ ಇಯಮ್ ಆಜ್ಞಾ ತಸ್ಮಾದ್ ಅಸ್ಮಾಭಿ ಲಫಬ್ಧಾ|

5 ಯೀಶುರಭಿಷಿಕ್ತಸ್ತಾತೇತಿ ಯಃ ಕಶ್ಚಿದ್ ವಿಶ್ವಾಸಿತಿ ಸ ಈಶ್ವರಾತ್ ಜಾತಃ; ಅಪರಂ ಯಃ ಕಶ್ಚಿತ್ ಜನಯಿತರಿ ಪ್ರೀಯತೇ ಸ ತಸ್ಮಾತ್ ಜಾತೇ ಜನೇ 5 ಪಿ ಪ್ರೀಯತೇ | 2 ವಯಮ್ ಈಶ್ವರಸ್ಯ ಸನ್ನಾನೇಷು ಪ್ರೀಯಾಮಹೇ ತದ್ ಅನೇನ ಜಾನೀಮೋ ಯದ್ ಈಶ್ವರೇ ಪ್ರೀಯಾಮಹೇ ತಸ್ಯಾಜ್ಞಾಃ ಪಾಲಯಾಮಶ್ಚ | 3 ಯತ ಈಶ್ವರೇ ಯತ್ ಪ್ರೇಮ ತತ್ ತದೀಯಾಜ್ಞಾಪಾಲನೇನಾಸ್ಮಾಭಿಃ ಪ್ರಕಾಶಯಿತವ್ಯಂ, ತಸ್ಯಾಜ್ಞಾಶ್ಚ ಕರೋರಾ ನ ಭವನ್ತಿ | 4 ಯತೋ ಯಃ ಕಶ್ಚಿದ್ ಈಶ್ವರಾತ್ ಜಾತಃ ಸ ಸಂಸಾರಂ ಜಯತಿ ಕಿ ಇಚ್ಛಾಸ್ಯಾಕಂ ಯೋ ವಿಶ್ವಾಸಃ ಸ ಏವಾಸ್ಯಾಕಂ ಸಂಸಾರಜಯಿಜಯಃ | 5 ಯೀಶುರೀಶ್ವರಸ್ಯ ಪುತ್ರ ಇತಿ ಯೋ ವಿಶ್ವಸಿತಿ ತಂ ವಿನಾ ಕೋಽಪರಃ ಸಂಸಾರಂ ಜಯತಿ? 6 ಸೋಽಭಿಷಿಕ್ತಸ್ತಾತಾ ಯೀಶುಸ್ತೋಯರುಧಿರಾಭ್ಯಾಮ್ ಆಗತಃ ಕೇವಲಂ ತೋಯೇನ ನಹಿ ಕಿನ್ತು ತೋಯರುಧಿರಾಭ್ಯಾಮ್, ಆತ್ಮಾ ಚ ಸಾಕ್ಷೀ ಭವತಿ ಯತ ಆತ್ಮಾ ಸತ್ಯತಾಸ್ವರೂಪಃ | 7 ಯತೋ ಹೇತೋಃ ಸ್ವರ್ಗೇ ಪಿತಾ ವಾದಃ ಪವಿತ್ರ ಆತ್ಮಾ ಚ ತ್ರಯ ಇಮೇ ಸಾಕ್ಷಿಣಃ ಸನ್ತಿ, ತ್ರಯ ಇಮೇ ಚೈಕೋ ಭವನ್ತಿ | 8 ತಥಾ ಪ್ರಥಿವ್ಯಾಮ್ ಆತ್ಮಾ ತೋಯಂ ರುಧಿರ ಇತ್ರಿಣ್ಯೇತಾನಿ ಸಾಕ್ಷ್ಯಂ ದದಾತಿ ತೇಷಾಂ ತ್ರಯಾಣಾಮ್ ಏಕತ್ವಂ ಭವತಿ ಚ | 9 ಮಾನವಾನಾಂ ಸಾಕ್ಷ್ಯಂ ಯದ್ಯಸ್ಮಾಭಿ ಗೃಹ್ಯತೇ ತರ್ಹೀಶ್ವರಸ್ಯ ಸಾಕ್ಷ್ಯಂ ತಸ್ಮಾದಪಿ ಶ್ರೇಷ್ಠಂ ಯತಃ ಸ್ವಪುತ್ರಮಧೀಶ್ವರೇಣ ದತ್ತಂ ಸಾಕ್ಷ್ಯಮಿದಂ | 10 ಈಶ್ವರಸ್ಯ ಪುತ್ರೇ ಯೋ ವಿಶ್ವಾಸಿತಿ ಸ ನಿಜಾನ್ತರೇ ತತ್ ಸಾಕ್ಷ್ಯಂ ಧಾರಯತಿ; ಈಶ್ವರೇ ಯೋ ನ ವಿಶ್ವಸಿತಿ ಸ ತಮ್ ಅನ್ಯತವಾದಿನಂ ಕರೋತಿ ಯತ ಈಶ್ವರಃ ಸ್ವಪುತ್ರಮಧಿ ಯತ್ ಸಾಕ್ಷ್ಯಂ ದತ್ತವಾನ್ ತಸ್ಮಿನ್ ಸ ನ ವಿಶ್ವಸಿತಿ | 11 ತಚ್ಚ ಸಾಕ್ಷ್ಯಮಿದಂ ಯದ್ ಈಶ್ವರೋ ಽಸ್ಮಭ್ಯಮ್ ಅನನ್ತಜೀವನಂ ದತ್ತವಾನ್ ತಚ್ಚ ಜೀವನಂ ತಸ್ಯ ಪುತ್ರೇ ವಿದ್ಯತೇ | (aiṛṇios g166) 12 ಯಃ ಪುತ್ರಂ ಧಾರಯತಿ ಸ ಜೀವನಂ ಧಾರಯತಿ, ಈಶ್ವರಸ್ಯ ಪುತ್ರಂ ಯೋ ನ ಧಾರಯತಿ ಸ ಜೀವನಂ ನ ಧಾರಯತಿ | 13 ಈಶ್ವರಪುತ್ರಸ್ಯ ನಾಮ್ನಿ ಯುಷ್ಮಾನ್ ಪ್ರತ್ಯೇತಾನಿ ಮಯಾ ಲಿಖಿತಾನಿ ತಸ್ಯಾಭಿಪ್ರಾಯೋ ಽಯಂ ಯದ್ ಯೂಯಮ್ ಅನನ್ತಜೀವನಪ್ರಾಪ್ತಾ ಇತಿ ಜಾನೀಯಾತ ತಸ್ಯೇಶ್ವರಪುತ್ರಸ್ಯ ನಾಮ್ನಿ ವಿಶ್ವಸೇತ ಚ | (aiṛṇios g166) 14 ತಸ್ಯಾನ್ವಿಕೇ ಽಸ್ಮಾಕಂ ಯಾ ಪ್ರತಿಭಾ ಭವತಿ ತಸ್ಯಾಃ ಕಾರಣಮಿದಂ ಯದ್ ವಯಂ ಯದಿ ತಸ್ಯಾಭಿಮತಂ ಕಿಮಪಿ ತಂ ಯಾಚಾಮಹೇ ತರ್ಹಿ ಸೋ ಽಸ್ಮಾಕಂ ವಾಕ್ಯಂ ಶೃಣೋತಿ | 15 ಸ ಚಾಸ್ಮಾಕಂ ಯತ್ ಕಿ ಇನ ಯಾಚನಂ ಶೃಣೋತೀತಿ ಯದಿ ಜಾನೀಮಸ್ವಹಿ ತಸ್ಮಾದ್ ಯಾಚಿತಾ ವರಾ ಅಸ್ಮಾಭಿಃ ಪ್ರಾಪ್ಯನ್ತೇ ತದಪಿ ಜಾನೀಮಃ | 16 ಕಶ್ಚಿದ್ ಯದಿ ಸ್ವಭ್ರಾತರಮ್ ಅಮೃತ್ಯುಜನಕಂ ಪಾಪಂ ಕುರ್ವಂತಂ ಪಶ್ಯತಿ ತರ್ಹಿ ಸ ಪ್ರಾರ್ಥನಾಂ ಕರೋತು ತೇನೇಶ್ವರಸ್ಯ ಸ್ತೃಜೀವನಂ ದಾಸ್ಯತಿ, ಅರ್ಥತೋ ಮೃತ್ಯುಜನಕಂ ಪಾಪಂ ಯೇನ ನಾಕಾರಿತಸ್ಮೈ | ಕಿನ್ತು ಮೃತ್ಯುಜನಕಮ್ ಏಕಂ ಪಾಪಮ್ ಆಸ್ತೇ ತದಧಿ ತೇನ ಪ್ರಾರ್ಥನಾ ಕ್ರಿಯತಾಮಿತ್ಯಹಂ ನ ವದಾಮಿ | 17 ಸರ್ವ್ವ ಏವಾಧರ್ಮ್ಯಃ ಪಾಪಂ ಕಿನ್ತು ಸರ್ವ್ವಪಾಪಂ ಮೃತ್ಯುಜನಕಂ ನಹಿ | 18 ಯ ಈಶ್ವರಾತ್ ಜಾತಃ ಸ ಪಾಪಾಚಾರಂ ನ ಕರೋತಿ ಕಿನ್ವೀಶ್ವರಾತ್ ಜಾತೋ ಜನಃ ಸ್ವಂ ರಕ್ಷತಿ ತಸ್ಮಾತ್ ಸ ಪಾಪಾತ್ಮಾ ತಂ ನ ಸ್ಪೃಶತೀತಿ ವಯಂ ಜಾನೀಮಃ | 19 ವಯಮ್ ಈಶ್ವರಾತ್ ಜಾತಾಃ ಕಿನ್ತು ಕೃತ್ನಃ ಸಂಸಾರಃ ಪಾಪಾತ್ಮನೋ ವಶಂ ಗತೋ ಽಸ್ತೀತಿ ಜಾನೀಮಃ | 20 ಅಪರಮ್ ಈಶ್ವರಸ್ಯ ಪುತ್ರ ಅಗತವಾನ್ ವಯ ಇ ಯಯಾ ತಸ್ಯ ಸತ್ಯಮಯಸ್ಯ ಜ್ಞಾನಂ ಪ್ರಾಪ್ನುಯಾಮಸ್ಮಾದೃಶೀಂ ಧಿಯಮ್ ಅಸ್ಮಭ್ಯಂ ದತ್ತವಾನ್ ಇತಿ ಜಾನೀಮಸ್ತಸ್ಮಿನ್ ಸತ್ಯಮಯೇ ಽರ್ಥತಸ್ಯಸ್ಯ ಪುತ್ರೇ ಯೀಶುಖೀಷ್ಟೇ ತಿಷ್ಠಾಮಶ್ಚ; ಸ ಏವ ಸತ್ಯಮಯ ಈಶ್ವರೋ ಽನನ್ತಜೀವನಸ್ವರೂಪಶ್ಚಾಸ್ತಿ | (aiṛṇios g166) 21 ಹೇ ಪ್ರಿಯಬಾಲಕಾಃ, ಯೂಯಂ ದೇವಮೂರ್ತಿಭ್ಯಃ ಸ್ವಾನ್ ರಕ್ಷತ | ಆಮೇನ್ |

೨ ಯೋಹನ:

1 ಹೇ ಅಭಿರುಚಿತೇ ಕುರಿಯೇ, ತ್ವಾಂ ತವ ಪುತ್ರಾಂಶ್ಚ ಪ್ರತಿ ಪ್ರಾಚೀನೋಽಹಂ ಪತ್ರಂ ಲಿಖಾಮಿ | 2 ಸತ್ಯಮತಾದ್ ಯುಷ್ಮಾಸು ಮಮ ಪ್ರೇಮಾಸ್ತಿ ಕೇವಲಂ ಮಮ ನಹಿ ಕಿನ್ನು ಸತ್ಯಮತಜ್ಞಾನಾಂ ಸರ್ವೇಷಾಮೇವ | ಯತಃ ಸತ್ಯಮತಮ್ ಅಸ್ಮಾಸು ತಿಷ್ಠತ್ಯನನ್ಯಕಾಲಂ ಯಾವಜ್ಞಾಸ್ಮಾಸು ಸ್ಥಾಸ್ಯತಿ | (aiōn g165) 3 ಪಿತುರೀಶ್ವರಾತ್ ತತ್ತಿತುಃ ಪುತ್ರಾತ್ ಪ್ರಭೋ ಯೀಶುಖ್ರೀಷ್ಟಾಭ್ಯ ಪ್ರಾಪ್ತೋಽನುಗ್ರಹಃ ಕೃಪಾ ಶಾನ್ತಿಶ್ಚ ಸತ್ಯತಾಪ್ರೇಮಭ್ಯಾಂ ಸಾರ್ಧಂ ಯುಷ್ಮಾನ್ ಅಧಿತಿಷ್ಠತು | 4 ವಯಂ ಪಿತೃತೋ ಯಾಮ್ ಆಜ್ಞಾಂ ಪ್ರಾಪ್ತವನ್ಯಸ್ತದನುಸಾರೇಣ ತವ ಕೇಚಿದ್ ಆತ್ಮಜಾಃ ಸತ್ಯಮತಮ್ ಆಚರನ್ಯೇತಸ್ಯ ಪ್ರಮಾಣಂ ಪ್ರಾಪ್ಯಾಹಂ ಭೃಶಮ್ ಆನನ್ವಿತವಾನ್ | 5 ಸಾಮ್ಪ್ರತಿಹೇ ಕುರಿಯೇ, ನವೀನಾಂ ಕಾಳ್ಳಿದ್ ಆಜ್ಞಾಂ ನ ಲಿಖನ್ನಹಮ್ ಆದಿತೋ ಲಬ್ಧಾಮ್ ಆಜ್ಞಾಂ ಲಿಖನ್ ತ್ವಾಮ್ ಇದಂ ವಿನಯೇ ಯದ್ ಅಸ್ಮಾಭಿಃ ಪರಸ್ಪರಂ ಪ್ರೇಮ ಕರ್ತವ್ಯಂ | 6 ಅಪರಂ ಪ್ರೇಮೈತೇನ ಪ್ರಕಾಶತೇ ಯದ್ ವಯಂ ತಸ್ಯಾಜ್ಞಾ ಆಚರೇಮ | ಆದಿತೋ ಯುಷ್ಮಾಭಿ ಯಾ ಶ್ರುತಾ ಸೇಯಮ್ ಆಜ್ಞಾ ಸಾ ಚ ಯುಷ್ಮಾಭಿರಾಚರಿತವ್ಯಾ | 7 ಯತೋ ಬಹವಃ ಪ್ರವಚ್ಛಕಾ ಜಗತ್ ಪ್ರವಿಶ್ಯ ಯೀಶುಖ್ರೀಷ್ಟೋ ನರಾವತಾರೋ ಭೂತಗತ ಏತತ್ ನಾಜ್ಞೇಕುವ್ವನ್ತಿ ಸ ಏವ ಪ್ರವಚ್ಛಕಃ ಖ್ರೀಷ್ಟಾರಿಶ್ಲಾಸ್ತಿ | 8 ಅಸ್ಮಾಕಂ ಶ್ರಮೋ ಯತ್ ಪಣ್ಣಶ್ರಮೋ ನ ಭವೇತ್ ಕಿನ್ನು ಸಮ್ಪೂರ್ಣಂ ವೇತನಮಸ್ಮಾಭಿ ಲಭ್ಯೇತ ತದರ್ಥಂ ಸ್ವಾನಧಿ ಸಾವಧಾನಾ ಭವತಃ | 9 ಯಃ ಕಶ್ಚಿದ್ ವಿಪಥಗಾಮೀ ಭೂತ್ವಾ ಖ್ರೀಷ್ಟಸ್ಯ ಶಿಕ್ಷಾಯಾಂ ನ ತಿಷ್ಠತಿ ಸ ಈಶ್ವರಂ ನ ಧಾರಯತಿ ಖ್ರೀಷ್ಟಸ್ಯ ಶಿಕ್ಷಾಯಾಂ ಯಸ್ತಿಷ್ಠತಿ ಸ ಪಿತರಂ ಪುತ್ರಾಣ್ಕು ಧಾರಯತಿ | 10 ಯಃ ಕಶ್ಚಿದ್ ಯುಷ್ಮತ್ಸನ್ನಿಧಿಮಾಗಚ್ಛನ್ ಶಿಕ್ಷಾಮೇನಾಂ ನಾನಯತಿ ಸ ಯುಷ್ಮಾಭಿಃ ಸ್ವವೇಶ್ವನಿ ನ ಗೃಹ್ಯತಾಂ ತವ ಮಜ್ಞಲಂ ಭೂಯಾದಿತಿ ವಾಗಪಿ ತಸ್ಮೈ ನ ಕಥ್ಯತಾಂ | 11 ಯತಸ್ತವ ಮಜ್ಞಲಂ ಭೂಯಾದಿತಿ ವಾಚಂ ಯಃ ಕಶ್ಚಿತ್ ತಸ್ಮೈ ಕಥಯತಿ ಸ ತಸ್ಯ ದುಷ್ಕರ್ಮಣಾಮ್ ಅಂತೀ ಭವತಿ | 12 ಯುಷ್ಮಾನ್ ಪ್ರತಿ ಮಯಾ ಬಹೂನಿ ಲೇಖಿತವ್ಯಾನಿ ಕಿನ್ನು ಪತ್ರಮಸೀಭ್ಯಾಂ ತತ್ ಕರ್ತುಂ ನೇಚ್ಛಾಮಿ, ಯತೋಽಸ್ಮಾಕಮ್ ಆನನ್ದೋ ಯಥಾ ಸಮ್ಪೂರ್ಣೋ ಭವಿಷ್ಯತಿ ತಥಾ ಯುಷ್ಮತ್ಸಮೀಪಮುಪಸ್ಥಾಯಾಹಂ ಸಮ್ಪೂರ್ಣೋಭೂಯ ಯುಷ್ಮಾಭಿಃ ಸಮ್ಪೂರ್ಣಿಷ್ಯ ಇತಿ ಪ್ರತ್ಯಾಶಾ ಮಮಾಸ್ತೇ | 13 ತವಾಭಿರುಚಿತಾಯಾ ಭಗಿನ್ಯಾ ಬಾಲಕಾಸ್ತಾಂ ನಮಸ್ಕಾರಂ ಜ್ಞಾಪಯನ್ತಿ | ಆಮೇನ್ |

೨ ಯೋಹನಃ

1 ಪ್ರಾಚೀನೋ ಽಹಂ ಸತ್ಯಮತಾದ್ ಯಸ್ಮಿನ್ ಪ್ರೀಯೇ ತಂ ಪ್ರಿಯತಮಂ ಗಾಯಂ ಪ್ರತಿ ಪತ್ರಂ ಲಿಖಾಮಿ | 2 ಹೇ ಪ್ರಿಯ,
ತವಾತ್ಮಾ ಯಾದ್ಯತ್ ಶುಭಾನ್ವಿತಸ್ತಾದ್ಯತ್ ಸರ್ವವಿಷಯೇ ತವ ಶುಭಂ ಸ್ವಾಸ್ಥ್ಯಂ ಭೂಯಾತ್ | 3 ಭ್ರಾತೃಭಿರಾಗತ್ಯ ತವ
ಸತ್ಯಮತಸ್ಯಾರ್ಥತಸ್ತಂ ಕೀದೃಕ್ ಸತ್ಯಮತಮಾಚರಸ್ಯೇತಸ್ಯ ಸಾಕ್ಷ್ಯೇ ದತ್ತೇ ಮಮ ಮಹಾನನ್ನೋ ಜಾತಃ | 4 ಮಮ ಸನ್ನಾನಾಃ
ಸತ್ಯಮತಮಾಚರನ್ನೀತಿವಾರ್ತಾತೋ ಮಮ ಯ ಆನಂದೋ ಜಾಯತೇ ತತೋ ಮಹತ್ತರೋ ನಾಸ್ತಿ | 5 ಹೇ ಪ್ರಿಯ, ಭ್ರಾತೃನ್
ಪ್ರತಿ ವಿಶೇಷತಸ್ತಾನ್ ವಿದೇಶಿನೋ ಭೃತ್ಯನ್ ಪ್ರತಿ ತ್ವಯಾ ಯದ್ಯತ್ ಕೃತಂ ತತ್ ಸರ್ವಂ ವಿಶ್ವಾಸಿನೋ ಯೋಗ್ಯಂ | 6 ತೇ ಚ
ಸಮಿತೇಃ ಸಾಕ್ಷಾತ್ ತವ ಪ್ರಮ್ನಃ ಪ್ರಮಾಣಂ ದತ್ತವನ್ತಃ, ಅಪರಮ್ ಈಶ್ವರಯೋಗ್ಯರೂಪೇಣ ತಾನ್ ಪ್ರಸ್ಥಾಪಯತಾ ತ್ವಯಾ
ಸತ್ಯಮ್ ಕಾರಿಷ್ಯತೇ | 7 ಯತಸ್ತೇ ತಸ್ಯ ನಾಮ್ನಾ ಯಾತ್ರಾಂ ವಿಧಾಯ ಭಿನ್ನಜಾತೀಯೇಭ್ಯಃ ಕಿಮಪಿ ನ ಗೃಹೀತವನ್ತಃ | 8 ತಸ್ಮಾದ್
ವಯಂ ಯತ್ ಸತ್ಯಮತಸ್ಯ ಸಹಾಯಾ ಭವೇಮ ತದರ್ಥಮೇತಾದೃಶಾ ಲೋಕಾ ಅಸ್ಮಾಭಿರನುಗ್ರಹೀತವ್ಯಾಃ | 9 ಸಮಿತಿಂ
ಪ್ರತ್ಯಹಂ ಪತ್ರಂ ಲಿಖಿತವಾನ್ ಕಿನ್ತು ತೇಷಾಂ ಮಧ್ಯೇ ಯೋ ದಿಯತ್ರಿಪಿಃ ಪ್ರಧಾನಾಯತೇ ಸೋ ಽಸ್ಮಾನ್ ನ ಗೃಹ್ಯಾತಿ | 10 ಅತೋ
ಽಹಂ ಯದೋಪಸ್ಥಾಪ್ಯಾಮಿ ತದಾ ತೇನ ಯದ್ಯತ್ ಕ್ರಿಯತೇ ತತ್ ಸರ್ವಂ ತಂ ಸ್ಮಾರಯಿಷ್ಯಾಮಿ, ಯತಃ ಸ ದುವರ್ಷಾಕ್ಯೈರಸ್ಮಾನ್
ಅಪವದತಿ, ತೇನಾಪಿ ತೃಪ್ತಿಂ ನ ಗತ್ವಾ ಸ್ವಯಮಪಿ ಭ್ರಾತೃನ್ ನಾನುಗೃಹ್ಯಾತಿ ಯೇ ಚಾನುಗ್ರಹೀತುಮಿಚ್ಛಂತಿ ತಾನ್ ಸಮಿತೀಣಾ
ಽಪಿ ಬಹಿಷ್ಕರೋತಿ | 11 ಹೇ ಪ್ರಿಯ, ತ್ವಯಾ ದುಷ್ಕರ್ಮಾಚಾರೀ ಸ ಈಶ್ವರಂ ನ ದೃಷ್ಟವಾನ್ | 12 ದೀಮೀತ್ರಿಯಸ್ಯ ಪಕ್ಷೇ ಸವೈಃ ಸಾಕ್ಷ್ಯಮ್
ಅದಾಯಿ ವಿಶೇಷತಃ ಸತ್ಯಮತೇನಾಪಿ, ವಯಮಪಿ ತತ್ಕ್ಷೇ ಸಾಕ್ಷ್ಯಂ ದದ್ಯಃ, ಅಸ್ಮಾಕಂ ಸಾಕ್ಷ್ಯಂ ಸತ್ಯಮೇವೇತಿ ಯೂಯಂ
ಜಾನೀಥ | 13 ತ್ವಾಂ ಪ್ರತಿ ಮಯಾ ಬಹೂನಿ ಲೇಖಿತವ್ಯಾನಿ ಕಿನ್ತು ಮಸೀಲೇಖನೀಭ್ಯಾಂ ಲೇಖಿತುಂ ನೇಚ್ಛಾಮಿ | 14 ಅಚಿರೇಣ
ತ್ವಾಂ ದೃಕ್ಷ್ಯಾಮೀತಿ ಮಮ ಪ್ರತ್ಯಾಶಾಸ್ಯೇ ತದಾವಾಂ ಸಮುಖೀಭೂಯ ಪರಸ್ಪರಂ ಸಮ್ಭಾಷಿಷ್ಯಾವಹೇ | ತವ ಶಾನ್ತಿ ಭೂಯಾತ್ |
ಅಸ್ಮಾಕಂ ಮಿತ್ರಾಣಿ ತ್ವಾಂ ನಮಸ್ಕಾರಂ ಜ್ಞಾಪಯನ್ತಿ ತ್ವಮಪ್ಯೇಕೈಕಸ್ಯ ನಾಮ ಪ್ರೋಚ್ಯ ಮಿತ್ರೇಭ್ಯೋ ನಮಸ್ಕುರು | ಇತಿ |

ಯಿಹೂದಾಃ

1 ಯೀಶುಖ್ರೀಷ್ಣಸ್ಯ ದಾಸೋ ಯಾಕೂಬೋ ಭ್ರಾತಾ ಯಿಹೂದಾಸ್ತಾತೇನೇಶ್ವರೇಣ ಪವಿತ್ರೀಕೃತಾನ್ ಯೀಶುಖ್ರೀಷ್ಣೇನ ರಕ್ಷಿತಾಂಶ್ಚಾಹೂತಾನ್ ಲೋಕಾನ್ ಪ್ರತಿ ಪತ್ರಂ ಲಿಖತಿ | 2 ಕೃಪಾ ಶಾನ್ತಿಃ ಪ್ರೇಮ ಚ ಬಾಹುಲ್ಯರೂಪೇಣ ಯುಷ್ಣಾಸ್ವದಿತಿಷ್ಯತು | 3 ಹೇ ಪ್ರಿಯಾಃ, ಸಾಧಾರಣಪರಿತ್ರಾಣಮಧಿ ಯುಷ್ಣಾನ್ ಪ್ರತಿ ಲೇಖಿತುಂ ಮಮ ಬಹುಯುತೈ ಜಾತೇ ಪೂರ್ವಕಾಲೇ ಪವಿತ್ರಲೋಕೇಷು ಸಮರ್ಪಿತೋ ಯೋ ಧರ್ಮ್ಯಸ್ತದರ್ಥಂ ಯೂಯಂ ಪ್ರಾಣವ್ಯಯೇನಾಪಿ ಸಚೇಷ್ಟಾ ಭವತೇತಿ ವಿನಯಾರ್ಥಂ ಯುಷ್ಣಾನ್ ಪ್ರತಿ ಪತ್ರಲೇಖನಮಾವಶ್ಯಕಮ್ ಅಮನ್ಯೇ | 4 ಯಸ್ಮಾದ್ ಏತದ್ಗೂಪದಣ್ಣಪ್ರಾಯೇ ಪೂರ್ವಂ ಲಿಖಿತಾಃ ಕೇಚಿಜ್ಜನಾ ಅಸ್ಮಾನ್ ಉಪಸ್ಯುಪ್ತವನ್ತಃ, ತೇ ಽಧಾರ್ಮ್ಯಕಲೋಕಾ ಅಸ್ಮಾಕಮ್ ಈಶ್ವರಸ್ಯಾನುಗ್ರಹಂ ದ್ವಜೀಕೃತ್ಯ ಲಮ್ಪಟಿತಾಮ್ ಆಚರನ್ತಿ, ಅದ್ವಿತೀಯೋ ಽಧಿಪತಿ ಯೋಽ ಸ್ಮಾಕಂ ಪ್ರಭು ಯೀಶುಖ್ರೀಷ್ಣಸ್ಯಂ ನಾಜ್ಞೇಕುರ್ವನ್ತಿ | 5 ತಸ್ಮಾದ್ ಯೂಯಂ ಪುರಾ ಯದ್ ಅವಗತಾಸ್ತತ್ ಪುನ ಯುರ್ಷ್ಣಾನ್ ಸ್ಮಾರಯಿತುಮ್ ಇಚ್ಛಾಮಿ, ಫಲತಃ ಪ್ರಭುರೇಕಕೃತ್ವಃ ಸ್ವಪ್ರಜಾ ಮಿಸರದೇಶಾದ್ ಉದಧಾರ ಯತ್ ತತಃ ಪರಮ್ ಅಶಿಶ್ತಾಸಿನೋ ವ್ಯನಾಶಯತ್ | 6 ಯೇ ಚ ಸ್ವರ್ಗದೂತಾಃ ಸ್ವೀಯಕರ್ತೃತ್ವಪದೇ ನ ಸ್ಥಿತ್ವಾ ಸ್ವವಾಸಸ್ಥಾನಂ ಪರಿತ್ಯಕ್ತವನ್ತಸ್ತಾನ್ ಸ ಮಹಾದಿನಸ್ಯ ವಿಚಾರಾರ್ಥಮ್ ಅನ್ಯಕಾರಮಯೇ ಽಧಃಸ್ಥಾನೇ ಸದಾಸ್ಥಾಯಿಭಿ ಬರ್ಹನ್ಮನಿರಬಧ್ಯತ್ | (aiidios g126) 7 ಅಪರಂ ಸಿದೋಮಮ್ ಅಮೋರಾ ತನ್ನಿಕಟಸ್ತನಗರಾಣಿ ಚೈತೇಷಾಂ ನಿವಾಸಿನಸ್ತತ್ಸಮರೂಪಂ ವ್ಯಭಿಚಾರಂ ಕೃತವನ್ತೋ ವಿಷಮಮೈಥುನಸ್ಯ ಚೇಷ್ಟಯಾ ವಿಪಥಂ ಗತವನ್ತಶ್ಚ ತಸ್ಮಾತ್ ತಾನ್ಯಪಿ ದ್ಯಷ್ಟಾನ್ತಸ್ವರೂಪಾಣಿ ಭೂತ್ವಾ ಸದಾತನವಹ್ನಿನಾ ದಣ್ಡಂ ಭುಜ್ಞತೇ | (aiōnios g166) 8 ತಥೈವೇಮೇ ಸ್ವಪ್ನಾಚಾರಿಣೋಽಪಿ ಸ್ವಶರೀರಾಣಿ ಕಲಜ್ಯಯನ್ತಿ ರಾಜಾಧೀನತಾಂ ನ ಸ್ವೀಕುರ್ವನ್ಬಚ್ಛಪದಸ್ಥಾನ್ ನಿನ್ದನ್ತಿ ಚ | 9 ಕಿನ್ತು ಪ್ರಧಾನದಿವ್ಯದೂತೋ ಮೀಖಾಯೇಲೋ ಯದಾ ಮೂಸಸೋ ದೇಹೇ ಶಯತಾನೇನ ವಿವದಮಾನಃ ಸಮಭಾಷತ ತದಾ ತಿಸ್ಮನ್ ನಿನ್ದಾರೂಪಂ ದಣ್ಡಂ ಸಮರ್ಪಯಿತುಂ ಸಾಹಸಂ ನ ಕೃತ್ವಾಕಥಯತ್ ಪ್ರಭುಸ್ತಾಂ ಭರ್ತೃಯತಾಂ | 10 ಕಿನ್ತುಮೇ ಯನ್ನ ಬುದ್ಧ್ಯನೇ ತನ್ನಿನ್ದನ್ತಿ ಯಚ್ಚ ನಿಬ್ರೋಧಪಶವ ಇವೇನ್ದಿಯೈರವಗಚ್ಛನ್ತಿ ತೇನ ನಶ್ಯನ್ತಿ | 11 ತಾನ್ ಧಿತ್, ತೇ ಕಾಬಿಲೋ ಮಾರ್ಗೇ ಚರನ್ತಿ ಪಾರಿತೋಷಿಕಸ್ಯಾಶಾತೋ ಬಿಲಿಯಮೋ ಭ್ರಾನ್ತಿಯಮಧಾವನ್ತಿ ಕೋರಹಸ್ಯ ದುರ್ಮ್ಯಖತ್ವೇನ ವಿನಶ್ಯನ್ತಿ ಚ | 12 ಯುಷ್ಣಾಕಂ ಪ್ರೇಮಭೋಜ್ಯೇಷು ತೇ ವಿಘ್ನಜನಕಾ ಭವನ್ತಿ, ಆತ್ಮಮೃರಯಶ್ಚ ಭೂತ್ವಾ ನಿರ್ಲಜ್ಜಯಾ ಯುಷ್ಣಾಭಿಃ ಸಾರ್ಧಂ ಭುಜ್ಞತೇ | ತೇ ವಾಯುಭಿಶ್ಚಾಲಿತಾ ನಿರೋಯಮೇಘಾ ಹೇಮನ್ತಕಾಲಿಕಾ ನಿಷ್ವಲಾ ದ್ವಿರ್ಮೃತಾ ಉನ್ಮೂಲಿತಾ ವ್ಯಕ್ತಾಃ, 13 ಸ್ವಕೀಯಲಜ್ಜಾಫೇಣೋದ್ವಮಕಾಃ ಪ್ರಚಕ್ಷಾಃ ಸಾಮುದ್ರತರಜಾಃ ಸದಾಕಾಲಂ ಯಾವತ್ ಘೋರತಿಮಿರಭಾಗೀನಿ ಭ್ರಮಣಕಾರಿಣಿ ನಕ್ಷತ್ರಾಣಿ ಚ ಭವನ್ತಿ | (aiōn g165) 14 ಅದಮತಃ ಸಪ್ತಮಃ ಪುರುಷೋ ಯೋ ಹನೋಕಃ ಸ ತಾನುದ್ವಿಶ್ಯ ಭವಿಷ್ಯದ್ವಾಕ್ಯಮಿದಂ ಕಥಿತವಾನ್, ಯಥಾ, ಪಶ್ಯ ಸ್ವಕೀಯಪುಣ್ಯಾನಾಮ್ ಅಯುತೈ ವೇರ್ಷ್ಣಿತಃ ಪ್ರಭುಃ | 15 ಸರ್ವಾನ್ ಪ್ರತಿ ವಿಚಾರಾಜ್ಞಾಸಾಧನಾಯಾಗಮಿಷ್ಯತಿ | ತದಾ ಚಾಧಾರ್ಮ್ಯಕಾಃ ಸರ್ವೇ ಜಾತಾ ಯೈರಪರಾಧಿನಃ | ವಿಧರ್ಮ್ಯಕರ್ಮಣಾಂ ತೇಷಾಂ ಸರ್ವೇಷಾಮೇವ ಕಾರಣಾತ್ | ತಥಾ ತದ್ವೈಪರೀತ್ಯೇನಾಪ್ಯಧರ್ಮ್ಯಚಾರಿಪಾಪಿನಾಂ | ಉಕ್ತಕಲೋರವಾಕ್ಯಾನಾಂ ಸರ್ವೇಷಾಮಪಿ ಕಾರಣಾತ್ | ಪರಮೇಶೇನ ದೋಷಿತ್ವಂ ತೇಷಾಂ ಪ್ರಕಾಶಯಿಷ್ಯತೇ | | 16 ತೇ ವಾಕ್ಯಲಹಕಾರಿಣಃ ಸ್ವಭಾಗ್ಯನಿನ್ದಕಾಃ ಸ್ವೇಚ್ಛಾಚಾರಿಣೋ ದರ್ಪವಾದಿಮುಖವಿಶಿಷ್ಟಾ ಲಾಭಾರ್ಥಂ ಮನುಷ್ಯಸ್ತವಕಾಶ್ಚ ಸನ್ತಿ | 17 ಕಿನ್ತು ಹೇ ಪ್ರಿಯತಮಾಃ, ಅಸ್ಮಾಕಂ ಪ್ರಭೋ ಯೀಶುಖ್ರೀಷ್ಣಸ್ಯ ಪ್ರೇರಿತೈ ಯದ್ ವಾಕ್ಯಂ ಪೂರ್ವಂ ಯುಷ್ಯಭ್ಯಂ ಕಥಿತಂ ತತ್ ಸ್ಮರತ, 18 ಫಲತಃ ಶೇಷಸಮಯೇ ಸ್ವೇಚ್ಛಾತೋ ಽಧರ್ಮ್ಯಚಾರಿಣೋ ನಿನ್ದಕಾ ಉಪಸ್ಥಾಸ್ಯನ್ತಿತಿ | 19 ಏತೇ ಲೋಕಾಃ ಸ್ಥಾನಾ ಪೃಥಕ್ ಕುರ್ವನ್ತಃ ಸಾಂಸಾರಿಕಾ ಆತ್ಮಹೀನಾಶ್ಚ ಸನ್ತಿ | 20 ಕಿನ್ತು ಹೇ ಪ್ರಿಯತಮಾಃ, ಯೂಯಂ ಸ್ವೇಷಾಮ್ ಅತಿಪವಿತ್ರಶಿಶ್ತಾಸೇ ನಿಚೀಯಮಾನಾಃ ಪವಿತ್ರೇಣಾತ್ಮನಾ ಪ್ರಾರ್ಥನಾಂ ಕುರ್ವನ್ತ 21 ಈಶ್ವರಸ್ಯ ಪ್ರೇಮ್ನಾ ಸ್ವಾನ್ ರಕ್ಷತ, ಅನನ್ವಜೀವನಾಯ ಚಾಸ್ಮಾಕಂ ಪ್ರಭೋ ಯೀಶುಖ್ರೀಷ್ಣಸ್ಯ ಕೃಪಾಂ ಪ್ರತೀಕ್ಷಧ್ವಂ | (aiōnios g166) 22 ಅಪರಂ ಯೂಯಂ ವಿವಿಚ್ಯ ಕಾಂಶ್ಚಿದ್ ಅನುಕಮ್ಯಧ್ವಂ 23 ಕಾಂಶ್ಚಿದ್ ಅಗ್ನಿ ತ ಉದ್ಯುತ್ಯ ಭಯಂ ಪ್ರದರ್ಶ್ಯ ರಕ್ಷತ, ಶಾರೀರಿಕಭಾವೇನ ಕಲಜೈತಂ ವಸ್ಯಮಪಿ ಖುತೀಯಧ್ವಂ | 24 ಅಪರಶ್ಚ ಯುಷ್ಣಾನ್ ಸ್ವಲನಾದ್ ರಕ್ಷಿತುಮ್ ಉಲ್ಲಾಸೇನ ಸ್ವೀಯತೇಜಸಃ ಸಾಕ್ಷಾತ್ ನಿರ್ದೋಷಾನ್ ಸ್ಥಾಪಯಿತುಷ್ಚ ಸಮಥೋಽ 25 ಯೋ ಽಸ್ಮಾಕಮ್ ಅದ್ವಿತೀಯಸ್ತ್ರಾಣಕರ್ತೃ ಸರ್ವಜ್ಞ ಈಶ್ವರಸ್ಯ ಗೌರವಂ ಮಹಿಮಾ ಪರಾಕ್ರಮಃ ಕರ್ತೃತ್ವಙ್ಜೇದಾನೀಮ್ ಅನನ್ತಕಾಲಂ ಯಾವದ್ ಭೂಯಾತ್ | ಅಮೇನ್ | (aiōn g165)

ಪ್ರಕಾಶಿತಂ

1 ಯತ್ ಪ್ರಕಾಶಿತಂ ವಾಕ್ಯಮ್ ಈಶ್ವರಃ ಸ್ವದಾಸಾನಾಂ ನಿಕಟಂ ಶೀಘ್ರಮುಪಸ್ಥಾಪ್ಯಂತೀನಾಂ ಘಟನಾನಾಂ ದರ್ಶನಾರ್ಥಂ ಯೀಶುಖ್ರೀಷ್ಟೇ ಸಮರ್ಪಿತವಾನ್ ತತ್ ಸ ಸ್ವೀಯದೂತಂ ಪ್ರೇಷ್ಯ ನಿಜಸೇವಕಂ ಯೋಹನಂ ಜ್ಞಾಪಿತವಾನ್ | 2 ಸ ಚೇಶ್ವರಸ್ಯ ವಾಕ್ಯೇ ಖ್ರೀಷ್ಟಸ್ಯ ಸಾಕ್ಷ್ಯೇ ಚ ಯದ್ಯದ್ ದೃಷ್ಟವಾನ್ ತಸ್ಯ ಪ್ರಮಾಣಂ ದತ್ತವಾನ್ | 3 ಏತಸ್ಯ ಭವಿಷ್ಯದ್ವಕ್ತೃಗ್ರನ್ಥಸ್ಯ ವಾಕ್ಯಾನಾಂ ಪಾರಕಃ ಶ್ರೋತಾರಶ್ಚ ತನ್ಮಧ್ಯೇ ಲಿಖಿತಾಜ್ಞಾಗ್ರಾಹಿಣಶ್ಚ ಧನ್ಯಾ ಯತಃ ಸ ಕಾಲಃ ಸನ್ನಿಕಟಃ | 4 ಯೋಹನ್ ಆಶಿಯಾದೇಶಸ್ಥಾಃ ಸಪ್ತ ಸಮಿತೀಃ ಪ್ರತಿ ಪತ್ರಂ ಲಿಖತಿ | ಯೋ ವರ್ತಮಾನೋ ಭೂತೋ ಭವಿಷ್ಯಂಶ್ಚ ಯೇ ಚ ಸಪ್ತಾತ್ಮಾನಸ್ತಸ್ಯ ಸಿಂಹಾಸನಸ್ಯ ಸಮುಖೇ ತಿಷ್ಠನ್ತಿ 5 ಯಶ್ಚ ಯೀಶುಖ್ರೀಷ್ಟೋ ವಿಶ್ವಸ್ಯಃ ಸಾಕ್ಷೀ ಮೃತಾನಾಂ ಮಧ್ಯೇ ಪ್ರಥಮಜಾತೋ ಭೂಮಣ್ಣಲಸ್ತರಾಜಾನಾಮ್ ಅಧಿಪತಿಶ್ಚ ಭವತಿ, ಏತೇಭ್ಯೋ ನುಗ್ರಹಃ ಶಾನ್ತಿಶ್ಚ ಯುಷ್ಮಾಸು ವರ್ತತಾಂ | 6 ಯೋ ನಸ್ಮಾಸು ಪ್ರೀತವಾನ್ ಸ್ವರುದಿರೇಣಾಸ್ತಾನ್ ಸ್ವಪಾಪೇಭ್ಯಃ ಪ್ರಕ್ಷಾಲಿತವಾನ್ ತಸ್ಯ ಪಿತುರೀಶ್ವರಸ್ಯ ಯಾಜಕಾನ್ ಕೃತ್ವಾಸ್ತಾನ್ ರಾಜವರ್ಗೇ ನಿಯುಕ್ತವಾಂಶ್ಚ ತಸ್ಮಿನ್ ಮಹಿಮಾ ಪರಾಕ್ರಮಶ್ಚಾನಂತಕಾಲಂ ಯಾವದ್ ವರ್ತತಾಂ | ಆಮೇನ್ | (aiṛn g165) 7 ಪಶ್ಯತ ಸ ಮೇಘೈರಾಗಚ್ಛತಿ ತೇನೈಕೈಕಸ್ಯ ಚಕ್ರಸ್ತಂ ದ್ರಕ್ಷ್ಯತಿ ಯೇ ಚ ತಂ ವಿಧವನ್ತಸ್ಯೇ ಽಪಿ ತಂ ವಿಲೋಕಿಷ್ಯಂತೇ ತಸ್ಯ ಕೃತೇ ಪೃಥಿವೀಸ್ಥಾಃ ಸರ್ವೇ ವಂಶಾ ವಿಲಪಿಷ್ಯನ್ತಿ | ಸತ್ಯಮ್ ಆಮೇನ್ | 8 ವರ್ತಮಾನೋ ಭೂತೋ ಭವಿಷ್ಯಂಶ್ಚ ಯಃ ಸರ್ವಶಕ್ತಿಮಾನ್ ಪ್ರಭುಃ ಪರಮೇಶ್ವರಃ ಸ ಗದತಿ, ಅಹಮೇವ ಕಃ ಕ್ಷಶ್ಚಾರ್ಥತ ಅದಿರನ್ನಶ್ಚ | 9 ಯುಷ್ಮಾಕಂ ಭೃತಾ ಯೀಶುಖ್ರೀಷ್ಟಸ್ಯ ಕ್ಲೇಶರಾಜ್ಯತಿತಿಕ್ಷಾಣಾಂ ಸಹಭಾಗೀ ಚಾಹಂ ಯೋಹನ್ ಈಶ್ವರಸ್ಯ ವಾಕ್ಯಹೇತೋ ಯೀಶುಖ್ರೀಷ್ಟಸ್ಯ ಸಾಕ್ಷ್ಯಹೇತೋಶ್ಚ ಪಾತ್ಮನಾಮಕ ಉಪದ್ವೀಪ ಆಸಂ | 10 ತತ್ರ ಪ್ರಭೋ ದೀನೇ ಆತ್ಮನಾವಿಷ್ಟೋ ಽಹಂ ಸ್ವಪಶ್ಚಾತ್ ತೂರೀಧ್ವನಿವತ್ ಮಹಾರವಮ್ ಅಶ್ರೌಷಂ, 11 ತೇನೋಕ್ತಮ್, ಅಹಂ ಕಃ ಕ್ಷಶ್ಚಾರ್ಥತ ಅದಿರನ್ನಶ್ಚ | ತ್ವಂ ಯದ್ ದ್ರಕ್ಷ್ಯಸಿ ತದ್ ಗ್ರನ್ಥೇ ಲಿಖಿತಾಶಿಯಾದೇಶಸ್ಥಾನಾಂ ಸಪ್ತ ಸಮಿತೀನಾಂ ಸಮೀಪಮ್ ಇಭಿಷಂ ಸ್ತುರ್ಣಾಂ ಧುಯಾತೀರಾಂ ಸಾರ್ಧಿಂ ಫಿಲಾದಿಲ್ಯಿಯಾಂ ಲಾಯದೀಕೇಯಾಞ್ಚ ಪ್ರೇಷಯ | 12 ತತೋ ಮಯಾ ಸಮ್ನಾಷಮಾಣಸ್ಯ ಕಸ್ಯ ರವಃ ಶ್ರೂಯತೇ ತದ್ದರ್ಶನಾರ್ಥಂ ಮುಖಂ ಪರಾವರ್ತಿತಂ ತತ್ ಪರಾವರ್ತ್ಯ ಸ್ವರ್ಣಮಯಾಃ ಸಪ್ತ ದೀಪವೃಕ್ಷಾ ದೃಷ್ಟಾಃ | 13 ತೇಷಾಂ ಸಪ್ತ ದೀಪವೃಕ್ಷಾಣಾಂ ಮಧ್ಯೇ ದೀರ್ಘಪರಿಚ್ಛದಪರಿಹಿತಃ ಸುವರ್ಣಶೃಂಗೈನ ವೇಷ್ಟಿತವಕ್ಷಶ್ಚ ಮನುಷ್ಯಪುತ್ರಾಕೃತಿರೇಕೋ ಜನಸ್ಥಿಷ್ಯತಿ, 14 ತಸ್ಯ ಶಿರಃ ಕೇಶಶ್ಚ ಶ್ಲೇತಮೇಷಲೋಮಾನೀವ ಹಿಮವತ್ ಶ್ರೇತೌ ಲೋಚನೇ ವಹ್ನಿಶಿಖಾಸಮೇ 15 ಚರಣೌ ವಹ್ನಿಕುಣ್ಡಲಾಪಿತಸುತಿಶ್ಚಲಸದೃಶೌ ರವಶ್ಚ ಬಹುತೋಯಾನಾಂ ರವತುಲ್ಯಃ | 16 ತಸ್ಯ ದಕ್ಷಿಣಕಸ್ಯೇ ಸಪ್ತ ತಾರಾ ವಿದ್ಯಂತೇ ವಕ್ತ್ರಾಚ್ಚ ತೀಕ್ಷ್ಣೇ ದ್ವಿದಾರಃ ಖಜ್ಜೋ ನಿರ್ಗಚ್ಛತಿ ಮುಖಮಣ್ಣಲಞ್ಚ ಸ್ವತೇಜಸಾ ದೇದೀಪ್ಯಮಾನಸ್ಯ ಸೂರ್ಯಸ್ಯ ಸದೃಶಂ | 17 ತಂ ದೃಷ್ಟ್ವಾಹಂ ಮೃತಕಲ್ಪಸ್ತಚ್ಛರಣೇ ಪತಿತಸ್ತತಃ ಸ್ವದಕ್ಷಿಣಕರಂ ಮಯಿ ನಿಧಾಯ ತೇನೋಕ್ತಮ್ ಮಾ ಭೈಷೀಃ; ಅಹಮ್ ಅದಿರನ್ನಶ್ಚ | 18 ಅಹಮ್ ಅಮರಸ್ತಥಾಪಿ ಮೃತವಾನ್ ಕಿನ್ತು ಪಶ್ಯಾಹಮ್ ಅನಂತಕಾಲಂ ಯಾವತ್ ಜೀವಾಮಿ | ಆಮೇನ್ | ಮೃತ್ಯೋಃ ಪರಲೋಕಸ್ಯ ಚ ಕುಜ್ಜಿಕಾ ಮಮ ಹಸ್ತಗತಾಃ | (aiṛn g165, HadEs g86) 19 ಅತೋ ಯದ್ ಭವತಿ ಯಚ್ಛೇತಃ ಪರಂ ಭವಿಷ್ಯತಿ ತ್ವಯಾ ದೃಷ್ಟಂ ತತ್ ಸರ್ವಂ ಲಿಖಿತಾಂ | 20 ಮಮ ದಕ್ಷಿಣಕಸ್ಯೇ ಸ್ಥಿತಾ ಯಾಃ ಸಪ್ತ ತಾರಾ ಯೇ ಚ ಸ್ವರ್ಣಮಯಾಃ ಸಪ್ತ ದೀಪವೃಕ್ಷಾಸ್ತಯಾ ದೃಷ್ಟಾಸ್ತತ್ಪ್ರಯೋಮಿದಂ ತಾಃ ಸಪ್ತ ತಾರಾಃ ಸಪ್ತ ಸಮಿತೀನಾಂ ದೂತಾಃ ಸುವರ್ಣಮಯಾಃ ಸಪ್ತ ದೀಪವೃಕ್ಷಾಶ್ಚ ಸಪ್ತ ಸಮಿತಯಃ ಸನ್ತಿ |

2 ಇಭಿಷಸ್ತಸಮಿತೇ ದೂತಂ ಪ್ರತಿ ತ್ವಮ್ ಇದಂ ಲಿಖ; ಯೋ ದಕ್ಷಿಣಕರೇಣ ಸಪ್ತ ತಾರಾ ಧಾರಯತಿ ಸಪ್ತಾನಾಂ ಸುವರ್ಣದೀಪವೃಕ್ಷಾಣಾಂ ಮಧ್ಯೇ ಗಮನಾಗಮನೇ ಕರೋತಿ ಚ ತೇನೇದಮ್ ಉಚ್ಯತೇ | 2 ತವ ಕ್ರಿಯಾಃ ಶ್ರಮಃ ಸಹಿಷ್ಣುತಾ ಚ ಮಮ ಗೋಚರಾಃ, ತ್ವಂ ದುಷ್ಟಾನ್ ಸೋಢುಂ ನ ಶಕ್ತೋಷಿ ಯೇ ಚ ಪ್ರೇರಿತಾ ನ ಸನ್ತಃ ಸ್ವಾನ್ ಪ್ರೇರಿತಾನ್ ವದನ್ತಿ ತ್ವಂ ತಾನ್ ಪರೀಕ್ಷ್ಯ ಮೃಷಾಭಾಷಿಣೋ ವಿಜ್ಞಾತವಾನ್, 3 ಅಪರಂ ತ್ವಂ ತಿತಿಕ್ಷಾಂ ವಿದಧಾಸಿ ಮಮ ನಾಮಾರ್ಥಂ ಬಹು ಸೋಢವಾನಸಿ ತಥಾಪಿ ನ ಪರ್ಯುಕ್ತಾಃ ಸ್ಯದಪಿ ಜಾನಾಮಿ | 4 ಕಿಞ್ಚ ತವ ವಿರುದ್ಧಂ ಮಯೈತತ್ ವಕ್ತವ್ಯಂ ಯತ್ ತವ ಪ್ರಥಮಂ ಪ್ರೇಮ ತ್ವಯಾ ವ್ಯಹೀಯತ | 5 ಅತಃ ಕುತಃ ಪತಿತೋ ಽಸಿ ತತ್ ಸ್ತೃತ್ವಾ ಮನಃ ಪರಾವರ್ತ್ಯ ಪೂರ್ವೀಯಕ್ರಿಯಾಃ ಕುರು ನ ಚೇತ್ ತ್ವಯಾ ಮನಸಿ ನ ಪರಿವರ್ತಿತೇ ಽಹಂ ತೂರ್ಣಮ್ ಅಗತ್ಯ ತವ ದೀಪವೃಕ್ಷಂ ಸ್ವಸ್ಥಾನಾದ್ ಅಪಸಾರಯಿಷ್ಯಾಮಿ | 6 ತಥಾಪಿ ತವೇಷ ಗುಣೋ ವಿದ್ಯತೇ ಯತ್ ನಿಕಲಾಯತೀಯಲೋಕಾನಾಂ ಯಾಃ ಕ್ರಿಯಾ ಅಹಮ್ ಋತೀಯೇ ತಾಸ್ತಮಪಿ ಋತೀಯಮೇ | 7 ಯಸ್ಯ ಶ್ರೋತ್ರಂ ವಿದ್ಯತೇ ಸ ಸಮಿತೀಃ ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು | ಯೋ ಜನೋ ಜಯತಿ ತಸ್ಮಾ

ಅಹಮ್ ಈಶ್ವರಸ್ವಾಮಿ ಸ್ವಜೀವನತರೋಃ ಫಲಂ ಭೋಕ್ತುಂ ದಾಸ್ಯಾಮಿ | 8 ಅಪರಂ ಸ್ತುರ್ಣಾಸ್ಥಸಮಿತೇ ದೂರ್ತಂ ಪ್ರತೀದಂ ಲಿಖ; ಯ ಆದಿರನ್ನಶ್ಚ ಯೋ ಮೃತವಾನ್ ಪುನರ್ಜೀವಿತವಾಂಶ್ಚ ತೇನೇದಮ್ ಉಚ್ಯತೇ, 9 ತವ ಕ್ರಿಯಾಃ ಕ್ಲೇಶೋ ದೈನ್ಯಞ್ಚ ಮಮ ಗೋಚರಾಃ ಕಿನ್ತು ತ್ವಂ ಧನವಾನಸಿ ಯೇ ಚ ಯಿಹೂದೀಯಾ ನ ಸನ್ಯಃ ಶಯತಾನಸ್ಯ ಸಮಾಚಾಃ ಸನ್ನಿ ತಥಾಪಿ ಸ್ನಾನ್ ಯಿಹೂದೀಯಾನ್ ವದನ್ನಿ ತೇಷಾಂ ನಿನ್ದಾಮಪ್ಯಹಂ ಜಾನಾಮಿ | 10 ತ್ವಯಾ ಯೋ ಯಃ ಕ್ಲೇಶಃ ಸೋಢವ್ಯಸ್ತಸ್ಮಾತ್ ಮಾ ಭೈಷೀಃ ಪಶ್ಯ ಶಯತಾನೋ ಯುಷ್ಮಾಕಂ ಪರೀಕ್ಷಾರ್ಥಂ ಕಾಂಕ್ಷಿತ ಕಾರಾಯಾಂ ನಿಕ್ಷೇಪ್ಸ್ಯತಿ ದಶ ದಿನಾನಿ ಯಾವತ್ ಕ್ಲೇಶೋ ಯುಷ್ಮಾಸು ವರ್ತಿಷ್ಯತೇ ಚ | ತ್ವಂ ಮೃತ್ಯುಪರ್ಯಂತಂ ವಿಶ್ವಾಸ್ಯೋ ಭವ ತೇನಾಹಂ ಜೀವನಕಿರೀಟಂ ತುಭ್ಯಂ ದಾಸ್ಯಾಮಿ | 11 ಯಸ್ಯ ಶ್ರೋತ್ರಂ ವಿದ್ಯತೇ ಸ ಸಮಿತೀಃ ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು | ಯೋ ಜಯತಿ ಸ ದ್ವಿತೀಯಮೃತ್ಯುನಾ ನ ಹಿಂಸಿಷ್ಯತೇ | 12 ಅಪರಂ ಪರ್ಗಾಮಸ್ಥಸಮಿತೇ ದೂರ್ತಂ ಪ್ರತೀದಂ ಲಿಖ, ಯಸ್ತೀಕ್ಷಂ ದ್ವಿಧಾರಂ ಖಜಂ ಧಾರಯತಿ ಸ ಏವ ಭಾಷತೇ | 13 ತವ ಕ್ರಿಯಾ ಮಮ ಗೋಚರಾಃ, ಯತ್ರ ಶಯತಾನಸ್ಯ ಸಿಂಹಾಸನಂ ತತ್ರೈವ ತ್ವಂ ವಸಸಿ ತದಪಿ ಜಾನಾಮಿ | ತ್ವಂ ಮಮ ನಾಮ ಧಾರಯಸಿ ಮದ್ಯಕ್ಷೇರಸ್ವೀಕಾರಸ್ವಯಾ ನ ಕೃತೋ ಮಮ ವಿಶ್ವಾಸ್ಯಸಾಕ್ಷಿಣ ಆನ್ನಿಪಾಃ ಸಮಯೇ ಽಪಿ ನ ಕೃತಃ | ಸ ತು ಯುಷ್ಮನ್ನದ್ಯೇ ಽಘಾನಿ ಯತಃ ಶಯತಾನಸ್ಯ ತ್ವಂ ನಿವಸತಿ | 14 ತಥಾಪಿ ತವ ವಿರುದ್ಧಂ ಮಮ ಕಿಚ್ಚಿದ್ ವಕ್ತವ್ಯಂ ಯತೋ ದೇವಪ್ರಸಾದಾದನಾಯ ಪರದಾರಗಮನಾಯ ಚೇಸ್ರಾಯೇಲಃ ಸನ್ತಾನಾನಾಂ ಸಮ್ಯುಖ ಉನ್ಮಾಥಂ ಸ್ಥಾಪಯಿತುಂ ಬಾಲಾಕ್ ಯೇನಾಶಿಕ್ಷತ ತಸ್ಯ ಬಿಲಿಯಮಃ ಶಿಕ್ಷಾವಲಯ್ಭಿನ್ನಸ್ತವ ಕೇಚಿತ್ ಜನಾಸ್ತತ್ರ ಸನ್ನಿ | 15 ತಥಾ ನೀಕಲಾಯತೀಯಾನಾಂ ಶಿಕ್ಷಾವಲಯ್ಭಿನ್ನಸ್ತವ ಕೇಚಿತ್ ಜನಾ ಅಪಿ ಸನ್ನಿ ತದೇವಾಹಮ್ ಋತೀಯೇ | 16 ಅತೋ ಹೇತೋಸ್ತಂ ಮನಃ ಪರಿವರ್ತಯ ನ ಚೇದಹಂ ತ್ವರಯಾ ತವ ಸಮೀಪಮುಪಸ್ಥಾಯ ಮದ್ಯಕ್ಷಸ್ಥಜಿಂ ತೈಃ ಸಹ ಯೋತ್ಸ್ಯಾಮಿ | 17 ಯಸ್ಯ ಶ್ರೋತ್ರಂ ವಿದ್ಯತೇ ಸ ಸಮಿತೀಃ ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು | ಯೋ ಜನೋ ಜಯತಿ ತಸ್ಮಾ ಅಹಂ ಗುಪ್ತಮಾನ್ಯಾಂ ಭೋಕ್ತುಂ ದಾಸ್ಯಾಮಿ ಶುಭ್ರಪ್ರಸ್ತರಮಪಿ ತಸ್ಮೈ ದಾಸ್ಯಾಮಿ ತತ್ರ ಪ್ರಸ್ತರೇ ನೂತನಂ ನಾಮ ಲಿಖಿತಂ ತಚ್ಚ ಗ್ರಹೀತಾರಂ ವಿನಾ ನಾನ್ಯೇನ ಕೇನಾಪ್ಯವಗಮ್ಯತೇ | 18 ಅಪರಂ ಧುಯಾತೀರಾಸ್ಥಸಮಿತೇ ದೂರ್ತಂ ಪ್ರತೀದಂ ಲಿಖ | ಯಸ್ಯ ಲೋಚನೇ ವಕ್ಷಿಶಿಖಾಸದ್ಯಶೇ ಚರಣೌ ಚ ಸುಪಿತಲಸಜ್ಜಾಶೌ ಸ ಈಶ್ವರಪುತ್ರೋ ಭಾಷತೇ, 19 ತವ ಕ್ರಿಯಾಃ ಪ್ರೇಮ ವಿಶ್ವಾಸಃ ಪರಿಚರ್ಯಾ ಸಹಿಷ್ಣುತಾ ಚ ಮಮ ಗೋಚರಾಃ, ತವ ಪ್ರಥಮಕ್ರಿಯಾಭ್ಯಃ ಶೇಷಕ್ರಿಯಾಃ ಶ್ರೇಷ್ಠಾಸ್ತದಪಿ ಜಾನಾಮಿ | 20 ತಥಾಪಿ ತವ ವಿರುದ್ಧಂ ಮಯಾ ಕಿಚ್ಚಿದ್ ವಕ್ತವ್ಯಂ ಯತೋ ಯಾ ಈಷೇಬಲ್ಯಾಮಿಕಾ ಯೋಷಿತ್ ಸ್ಥಾಂ ಭವಿಷ್ಯದ್ವಾದಿನೀಂ ಮನ್ಯತೇ ವೇಶ್ಯಾಗಮನಾಯ ದೇವಪ್ರಸಾದಾಶನಾಯ ಚ ಮಮ ದಾಸಾನ್ ಶಿಕ್ಷಯತಿ ಭಾಮಯತಿ ಚ ಸಾ ತ್ವಯಾ ನ ನಿವಾರ್ಯತೇ | 21 ಅಹಂ ಮನಃಪರಿವರ್ತನಾಯ ತಸ್ಮೈ ಸಮಯಂ ದತ್ತವಾನ್ ಕಿನ್ತು ಸಾ ಸ್ವೀಯವೇಶ್ಯಾಕ್ರಿಯಾತೋ ಮನಃಪರಿವರ್ತಯಿತುಂ ನಾಭಿಲಷತಿ | 22 ಪಶ್ಯಾಹಂ ತಾಂ ಶಯ್ಯಾಯಾಂ ನಿಕ್ಷೇಪ್ಸ್ಯಾಮಿ, ಯೇ ತಯಾ ಸಾರ್ಧಂ ವ್ಯಭಿಚಾರಂ ಕುರ್ವನ್ತಿ ತೇ ಯದಿ ಸ್ವಕ್ರಿಯಾಭ್ಯೋ ಮನಾಂಸಿ ನ ಪರಾವರ್ತಯನ್ನಿ ತರ್ಹಿ ತಾನಪಿ ಮಹಾಕ್ಷೇಶೇ ನಿಕ್ಷೇಪ್ಸ್ಯಾಮಿ | 23 ತಸ್ಯಾಃ ಸನ್ತಾನಾಂಶ್ಚ ಮೃತ್ಯುನಾ ಹನಿಷ್ಯಾಮಿ | ತೇನಾಹಮ್ ಅನ್ಯಕರಣಾನಾಂ ಮನಸಾ ಇಚ್ಛಾನುಸನ್ನಾನಕಾರೀ ಯುಷ್ಮಾಕಮೇಕೈಕಸ್ಮೈ ಚ ಸ್ತಕ್ರಿಯಾಣಾಂ ಫಲಂ ಮಯಾ ದಾತವ್ಯಮಿತಿ ಸರ್ವಾಃ ಸಮಿತಯೋ ಜ್ಞಾಸ್ಯನ್ನಿ | 24 ಅಪರಮ್ ಅವಶಿಷ್ಣಾನ್ ಧುಯಾತೀರಸ್ಥಲೋಕಾನ್ ಅರ್ಥತೋ ಯಾವನ್ನಸ್ತಾಂ ಶಿಕ್ಷಾಂ ನ ಧಾರಯನ್ನಿ ಯೇ ಚ ಕೈಶ್ಚಿತ್ ಶಯತಾನಸ್ಯ ಗಮ್ನೀರಾರ್ಥಾ ಉಚ್ಯಂತೇ ತಾನ್ ಯೇ ನಾವಗತವನ್ನಸ್ತಾನಹಂ ವದಾಮಿ ಯುಷ್ಮಾಸು ಕಮಪ್ಯಪರಂ ಭಾರಂ ನಾರೋಪಯಿಷ್ಯಾಮಿ; 25 ಕಿನ್ತು ಯದ್ ಯುಷ್ಮಾಕಂ ವಿದ್ಯತೇ ತತ್ ಮಮಾಗಮನಂ ಯಾವದ್ ಧಾರಯತ | 26 ಯೋ ಜನೋ ಜಯತಿ ಶೇಷಪರ್ಯಂತಂ ಮಮ ಕ್ರಿಯಾಃ ಪಾಲಯತಿ ಚ ತಸ್ಮಾ ಅಹಮ್ ಅನ್ಯಚಾತೀಯಾನಾಮ್ ಆಧಿಪತ್ಯಂ ದಾಸ್ಯಾಮಿ; 27 ಪಿತೃತೋ ಮಯಾ ಯದ್ವತ್ ಕರ್ತೃತ್ವಂ ಲಬ್ಧಂ ತದ್ವತ್ ಸೋ ಽಪಿ ಲೌಹದಕ್ಷೇನ ತಾನ್ ಚಾರಯಿಷ್ಯತಿ ತೇನ ಮೃದ್ವಾಜನಾನೀವ ತೇ ಚೂರ್ಣಾ ಭವಿಷ್ಯನ್ನಿ | 28 ಅಪರಮ್ ಅಹಂ ತಸ್ಮೈ ಪ್ರಭಾತೀಯತಾರಾಮ್ ಅಪಿ ದಾಸ್ಯಾಮಿ | 29 ಯಸ್ಯ ಶ್ರೋತ್ರಂ ವಿದ್ಯತೇ ಸ ಸಮಿತೀಃ ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು |

3 ಅಪರಂ ಸಾರ್ಧಾಸ್ಥಸಮಿತೇ ದೂರ್ತಂ ಪ್ರತೀದಂ ಲಿಖ, ಯೋ ಜನ ಈಶ್ವರಸ್ಯ ಸಪ್ತಾತ್ಮನಃ ಸಪ್ತ ತಾರಾಶ್ಚ ಧಾರಯತಿ ಸ ಏವ ಭಾಷತೇ, ತವ ಕ್ರಿಯಾ ಮಮ ಗೋಚರಾಃ, ತ್ವಂ ಜೀವದಾಖ್ಯೋ ಽಸಿ ತಥಾಪಿ ಮೃತೋ ಽಸಿ ತದಪಿ ಜಾನಾಮಿ | 2 ಪ್ರಬುದ್ಧೋ ಭವ, ಅವಶಿಷ್ಣಂ ಯದ್ವತ್ ಮೃತಕಲ್ಪಂ ತದಪಿ ಸಬಲೀಕುರು ಯತ ಈಶ್ವರಸ್ಯ ಸಾಕ್ಷಾತ್ ತವ ಕರ್ಮಾಣಿ ನ

ಸಿದ್ಧಾನೀತಿ ಪ್ರಮಾಣಂ ಮಯಾ ಪ್ರಾಪ್ತಂ | 3 ಅತಃ ಕೀದೃಶೀಂ ಶಿಕ್ಷಾಂ ಲಬ್ಧವಾನ್ ಶ್ರುತವಾಶ್ಚಾಸಿ ತತ್ ಸ್ಮರನ್ ತಾಂ ಪಾಲಯ
ಸ್ವಮನಃ ಪರಿವರ್ತಯ ಚ | ಚೇತ್ ಪ್ರಬುದ್ಧೋ ನ ಭವೇತ್ಸರ್ವಕಂ ಸ್ವೇನ ಇವ ತವ ಸಮೀಪಮ್ ಉಪಸ್ಥಾಪ್ಯಾಮಿ ಕಿಂಚ
ಕಸ್ಮಿನ್ ದಕ್ಷೇ ಉಪಸ್ಥಾಪ್ಯಾಮಿ ತನ್ಮ ಜ್ಞಾಸ್ಯಸಿ | 4 ತಥಾಪಿ ಯೈಃ ಸ್ವವಾಸಾಂಸಿ ನ ಕಲಜೈತಾನಿ ತಾದೃಶಾಃ ಕತಿಪಯಲೋಕಾಃ
ಸಾರ್ಥಿನಗರೇ ಽಪಿ ತವ ವಿದ್ಯನೈ ತೇ ಶುಭ್ರಪರಿಚ್ಛದ್ಯ ಮಮ ಸಭ್ಯೇ ಗಮನಾಗಮನೇ ಕರಿಷ್ಯನ್ವಿ ಯತಸ್ತೇ ಯೋಗ್ಯಾಃ | 5 ಯೋ
ಜನೋ ಜಯತಿ ಸ ಶುಭ್ರಪರಿಚ್ಛದಂ ಪರಿಧಾಪಯಿಷ್ಯಂತೇ, ಅಹಂಚ್ಚ ಜೀವನಗ್ರನ್ಥಾತ್ ತಸ್ಯ ನಾಮ ನಾನುಧ್ಯಾಪಯಿಷ್ಯಾಮಿ
ಕಿನ್ನು ಮತ್ತಿತುಃ ಸಾಕ್ಷಾತ್ ತಸ್ಯ ದೂತಾನಾಂ ಸಾಕ್ಷಾಚ್ಚ ತಸ್ಯ ನಾಮ ಸ್ವೀಕರಿಷ್ಯಾಮಿ | 6 ಯಸ್ಯ ಶ್ರೋತ್ರಂ ವಿದ್ಯತೇ ಸ ಸಮಿತೀಃ
ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು | 7 ಅಪರಂಚ್ಚ ಫಿಲಾದಿಲ್ಪಿಯಾಸ್ಸಸಮಿತೇ ದೂರ್ತಂ ಪ್ರತೀದಂ ಲಿಖಿ, ಯಃ
ಪವಿತ್ರಃ ಸತ್ಯಮಯಶ್ಚಾಸಿ ದಾಯೂದಃ ಕುಚ್ಛಿಕಾಂ ಧಾರಯತಿ ಚ ಯೇನ ಮೋಚಿತೇ ಽಪರಃ ಕೋಽಪಿ ನ ರುಣದ್ವಿ ರುದ್ಧೇ
ಚಾಪರಃ ಕೋಽಪಿ ನ ಮೋಚಯತಿ ಸ ಏವ ಭಾಷತೇ | 8 ತವ ಕ್ರಿಯಾ ಮಮ ಗೋಚರಾಃ ಪಶ್ಯ ತವ ಸಮೀಪೇ ಽಹಂ
ಮುಕ್ತಂ ದ್ವಾರಂ ಸ್ಥಾಪಿತವಾನ್ ತತ್ ಕೇನಾಪಿ ರೋದ್ಯಂ ನ ಶಕ್ಯತೇ ಯತಸ್ತವಾಲ್ಪಂ ಬಲಮಾಸ್ತೇ ತಥಾಪಿ ತ್ವಂ ಮಮ ವಾಕ್ಯಂ
ಪಾಲಿತವಾನ್ ಮಮ ನಾಮ್ನೋ ಽನ್ವೀಕಾರಂ ನ ಕೃತವಾಂಶ್ಚ | 9 ಪಶ್ಯ ಯಿಹೂದೀಯಾ ನ ಸನ್ನೋ ಯೇ ಮೃಷಾವಾದಿನಃ ಸ್ವಾನ್
ಯಿಹೂದೀಯಾನ್ ವದನ್ವಿ ತೇಷಾಂ ಶಯತಾನಸಮಾಜೀಯಾನಾಂ ಕಾಂಶ್ಚಿದ್ ಅಹಮ್ ಆನೇಷ್ಯಾಮಿ ಪಶ್ಯತೇ ವದಾಜ್ಞಾತ
ಆಗತ್ಯ ತವ ಚರಣಯೋಃ ಪ್ರಣಂಸ್ಯನ್ವಿ ತ್ವಂ ಮಮ ಪ್ರಿಯೋ ಽನೀತಿ ಜ್ಞಾಸ್ಯನ್ವಿ | 10 ತ್ವಂ ಮಮ ಸಹಿಷ್ಣುತಾಸೂಚಕಂ ವಾಕ್ಯಂ
ರಕ್ಷಿತವಾನಸಿ ತತ್ಕಾರಣಾತ್ ಪೃಥಿವೀನಿವಾಸಿನಾಂ ಪರೀಕ್ಷಾರ್ಥಂ ಕೃತ್ವಂ ಜಗದ್ ಯೇನಾಗಾಮಿಪರೀಕ್ಷಾದಿನೇನಾಕ್ರಮಿಷ್ಯತೇ
ತಸ್ಮಾದ್ ಅಹಮಪಿ ತ್ವಾಂ ರಕ್ಷಿಷ್ಯಾಮಿ | 11 ಪಶ್ಯ ಮಯಾ ಶೀಘ್ರಮ್ ಆಗನ್ನವ್ಯಂ ತವ ಯದಸ್ತಿ ತತ್ ಧಾರಯ ಕೋ ಽಪಿ ತವ
ಕಿರೀಟಂ ನಾಪಹರತು | 12 ಯೋ ಜನೋ ಜಯತಿ ತಮಹಂ ಮದೀಯೇಶ್ವರಸ್ಯ ಮನ್ದಿರೇ ಸ್ತಮ್ಬಂ ಕೃತ್ವಾ ಸ್ಥಾಪಯಿಷ್ಯಾಮಿ ಸ
ಪುನ ನರ್ ನಿರ್ಗಮಿಷ್ಯತಿ | ಅಪರಂಚ್ಚ ತಸ್ಮಿನ್ ಮದೀಯೇಶ್ವರಸ್ಯ ನಾಮ ಮದೀಯೇಶ್ವರಸ್ಯ ಪುರ್ಯಾ ಅಪಿ ನಾಮ ಅರ್ಥತೋ
ಯಾ ನವೀನಾ ಯಿರೂಶಾನಮ್ ಪುರೀ ಸ್ವರ್ಗಾತ್ ಮದೀಯೇಶ್ವರಸ್ಯ ಸಮೀಪಾದ್ ಅವರೋಕ್ಷತಿ ತಸ್ಯಾ ನಾಮ ಮಮಾಪಿ
ನೂತನಂ ನಾಮ ಲೇಖಿಷ್ಯಾಮಿ | 13 ಯಸ್ಯ ಶ್ರೋತ್ರಂ ವಿದ್ಯತೇ ಸ ಸಮಿತೀಃ ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು |
14 ಅಪರಂಚ್ಚ ಲಾಯದಿಕೇಯಾಸ್ಸಸಮಿತೇ ದೂರ್ತಂ ಪ್ರತೀದಂ ಲಿಖಿ, ಯ ಆಮೇನ್ ಅರ್ಥತೋ ವಿಶ್ವಾಸ್ಯಃ ಸತ್ಯಮಯಶ್ಚ
ಸಾಕ್ಷೀ, ಈಶ್ವರಸ್ಯ ಸೃಷ್ಟೀರಾದಿಶ್ಚಾಸಿ ಸ ಏವ ಭಾಷತೇ | 15 ತವ ಕ್ರಿಯಾ ಮಮ ಗೋಚರಾಃ ತ್ವಂ ಶೀತೋ ನಾಸಿ ತಪ್ತೋ
ಽಪಿ ನಾಸೀತಿ ಜಾನಾಮಿ | 16 ತವ ಶೀತತ್ವಂ ತಪ್ತತ್ವಂ ವಾ ವರಂ ಭವೇತ್, ಶೀತೋ ನ ಭೂತ್ವಾ ತಪ್ತೋ ಽಪಿ ನ ಭೂತ್ವಾ
ತ್ವಮೇವಮ್ನೂತಃ ಕದೂಷ್ಣೋ ಽನಿ ತತ್ಕಾರಣಾದ್ ಅಹಂ ಸ್ವಮುಖಾತ್ ತ್ವಾಮ್ ಉದ್ವಮಿಷ್ಯಾಮಿ | 17 ಅಹಂ ಧನೀ ಸಮೃದ್ಧಶ್ಚಾಸ್ಮಿ
ಮಮ ಕಸ್ಯಾಪ್ಯಭಾವೋ ನ ಭವತೀತಿ ತ್ವಂ ವದಸಿ ಕಿನ್ವ ತ್ವಮೇವ ದುಃಖಾತ್ಪೋ ದುರ್ಗತೋ ದರಿದ್ರೋ ಽನ್ಧೋ ನಗ್ನಶ್ಚಾಸಿ ತತ್
ತ್ವಯಾ ನಾವಗಮ್ಯತೇ | 18 ತ್ವಂ ಯದ್ ಧನೀ ಭವೇತ್ಸದರ್ಥಂ ಮತ್ತೋ ವಹ್ನಿ ತಾಪಿತಂ ಸುವರ್ಣಂ ಕ್ರೀಣೀಹಿ ನಗ್ನಶ್ಚಾತ್ ತವ
ಲಜ್ಜಾ ಯನ್ನ ಪ್ರಕಾಶೇತ ತದರ್ಥಂ ಪರಿಧಾನಾಯ ಮತ್ತಃ ಶುಭ್ರವಾಸಾಂಸಿ ಕ್ರೀಣೀಹಿ ಯಚ್ಚ ತವ ದ್ಯಷ್ಟಿಃ ಪ್ರಸನ್ನಾ ಭವೇತ್
ತದರ್ಥಂ ಚಕ್ಷುರ್ಲೇಪನಾಯಾಶ್ಚಾನಂ ಮತ್ತಃ ಕ್ರೀಣೀಹೀತಿ ಮಮ ಮನ್ತ್ರಣಾ | 19 ಯೇಷ್ವಹಂ ಪ್ರೀಯೇ ತಾನ್ ಸರ್ವಾನ್
ಭರ್ತೃಯಾಮಿ ಶಾಸ್ವಿ ಚ, ಅತಸ್ತ್ವಮ್ ಉದ್ಯಮಂ ವಿಧಾಯ ಮನಃ ಪರಿವರ್ತಯ | 20 ಪಶ್ಯಾಹಂ ದ್ವಾರಿ ತಿಷ್ಯನ್ ತದ್ ಅಹನ್ವಿ
ಯದಿ ಕಶ್ಚಿತ್ ಮಮ ರವಂ ಶ್ರುತ್ವಾ ದ್ವಾರಂ ಮೋಚಯತಿ ತರ್ಹ್ಯಹಂ ತಸ್ಯ ಸನ್ನಿಧಿಂ ಪ್ರವಿಶ್ಯತೇನ ಸಾರ್ಧಂ ಭೋಕ್ಷ್ಯೇ ಸೋ ಽಪಿ
ಮಯಾ ಸಾರ್ಧಂ ಭೋಕ್ಷ್ಯತೇ | 21 ಅಪರಮಹಂ ಯಥಾ ಜಿತವಾನ್ ಮಮ ಪಿತ್ರಾ ಚ ಸಹ ತಸ್ಯ ಸಿಂಹಾಸನ ಉಪವಿಷ್ಯಶ್ಚಾಸ್ಮಿ
ತಥಾ ಯೋ ಜನೋ ಜಯತಿ ತಮಹಂ ಮಯಾ ಸಾರ್ಧಂ ಮತ್ಸಿಂಹಾಸನ ಉಪವೇಶಯಿಷ್ಯಾಮಿ | 22 ಯಸ್ಯ ಶ್ರೋತ್ರಂ ವಿದ್ಯತೇ
ಸ ಸಮಿತೀಃ ಪ್ರತ್ಯುಚ್ಯಮಾನಾಮ್ ಆತ್ಮನಃ ಕಥಾಂ ಶೃಣೋತು |

4 ತತಃ ಪರಂ ಮಯಾ ದೃಷ್ಟಿಪಾತಂ ಕೃತ್ವಾ ಸ್ವರ್ಗೇ ಮುಕ್ತಂ ದ್ವಾರಮ್ ಏಕಂ ದೃಷ್ಟಂ ಮಯಾ ಸಹಭಾಷಮಾಣಸ್ಯ ಚ
ಯಸ್ಯ ತೂರಿವಾದ್ಯತುಲ್ಲೋ ರವಃ ಪೂರ್ವಂ ಶ್ರುತಃ ಸ ಮಾಮ್ ಅವೋಚತ್ ಸ್ಥಾನಮೇತದ್ ಆರೋಹಯ, ಇತಃ
ಪರಂ ಯೇನ ಯೇನ ಭವಿತವ್ಯಂ ತದಹಂ ತ್ವಾಂ ದರ್ಶಯಿಷ್ಯೇ | 2 ತೇನಾಹಂ ತತ್ಕ್ಷಣಾದ್ ಆತ್ಮಾವಿಷ್ಣೋ ಭೂತ್ವಾ ಽಪಶ್ಯಂ
ಸ್ವರ್ಗೇ ಸಿಂಹಾಸನಮೇಕಂ ಸ್ಥಾಪಿತಂ ತತ್ರ ಸಿಂಹಾಸನೇ ಏಕೋ ಜನ ಉಪವಿಷ್ಣೋ ಽಸ್ಮಿ | 3 ಸಿಂಹಾಸನೇ ಉಪವಿಷ್ಯಸ್ಯ
ತಸ್ಯ ಜನಸ್ಯ ರೂಪಂ ಸೂರ್ಯಕಾನ್ತಮಣೀಃ ಪ್ರವಾಲಸ್ಯ ಚ ತುಲ್ಯಂ ತತ್ ಸಿಂಹಾಸನಶ್ಚ ಮರಕತಮಣಿವದ್ರೂಪವಿಶಿಷ್ಟೇನ

ಮೇಘಧನುಷಾ ವೇಷ್ಠಿತಂ | 4 ತಸ್ಯ ಸಿಂಹಾಸನೇ ಚತುರ್ವಿಂಶತಿಶಿಂಹಾಸನಾನಿ ತಿಷ್ಠಂತಿ ತೇಷು ಸಿಂಹಾಸನೇಷು ಚತುರ್ವಿಂಶತಿ ಪ್ರಾಚೀನಲೋಕಾ ಉಪವಿಷ್ಣಾಸ್ತೇ ಶುಭ್ರವಾಸಃಪರಿಹಿತಾಸ್ತೇಷಾಂ ಶಿರಾಂಸಿ ಚ ಸುವರ್ಣಕಿರೀಟೈ ಭೂರ್ಷಿತಾನಿ | 5 ತಸ್ಯ ಸಿಂಹಾಸನಸ್ಯ ಮಧ್ಯಾತ್ ತಡಿಶೋ ರವಾಃ ಸ್ತನಿತಾನಿ ಚ ನಿರ್ಗಚ್ಛಂತಿ ಸಿಂಹಾಸನಸ್ಯಾನ್ವಿಕೇ ಚ ಸಪ್ತ ದೀಪಾ ಜ್ವಲಂತಿ ತ ಈಶ್ವರಸ್ಯ ಸಪ್ತಾತ್ಮಾನಃ | 6 ಅಪರಂ ಸಿಂಹಾಸನಸ್ಯಾನ್ವಿಕೇ ಸ್ವಟಿಕತುಲ್ಯಾ ಕಾಚಮಯೋ ಜಲಾಶಯೋ ವಿದ್ಯತೇ, ಅಪರಮ್ ಅಗ್ರತಃ ಪಶ್ಚಾತ್ ಚ ಬಹುಚಕ್ಷುಷ್ಯನಶ್ಚತ್ವಾರಃ ಪ್ರಾಣಿನಃ ಸಿಂಹಸನಸ್ಯ ಮಧ್ಯೇ ಚತುರ್ವಿಂಶತಿ ಚ ವಿದ್ಯಂತೇ | 7 ತೇಷಾಂ ಪ್ರಥಮಃ ಪ್ರಾಣೀ ಸಿಂಹಾಕಾರೋ ದ್ವಿತೀಯಃ ಪ್ರಾಣೀ ಗೋವಾತ್ಮಾಕಾರಸ್ತತೀಯಃ ಪ್ರಾಣೀ ಮನುಷ್ಯವದ್ಧದನವಿಶಿಷ್ಟಶ್ಚತುರ್ಥಶ್ಚ ಪ್ರಾಣೀ ಉಡ್ಡೀಯಮಾನಕುರರೋಪಮಃ | 8 ತೇಷಾಂ ಚತುರ್ವಿಂಶತಿಶಿಂಹಾಸನಸ್ಯ ಮಧ್ಯೇ ಚತುರ್ವಿಂಶತಿ ಚ ವಿದ್ಯಂತೇ | 9 ತೇಷಾಂ ಪ್ರಥಮಃ ಭೂತೋ ಭವಿಷ್ಯಂಶ್ಚ ಪ್ರಭುಃ ಪರಮೇಶ್ವರಃ | 9 ಇತ್ಯಂ ತೈಃ ಪ್ರಾಣಿಭಿಸ್ತಸ್ಯಾನಂತಜೀವಿನಃ ಸಿಂಹಾಸನೋಪವಿಷ್ಣಸ್ಯ ಜನಸ್ಯ ಪ್ರಭಾವೇ ಗೌರವೇ ಧನ್ಯವಾದೇ ಚ ಪ್ರಕೀರ್ತಿತೇ (aiṛṇ g165) 10 ತೇ ಚತುರ್ವಿಂಶತಿಪ್ರಾಚೀನಾ ಅಪಿ ತಸ್ಯ ಸಿಂಹಾಸನೋಪವಿಷ್ಣಸ್ಯಾನ್ವಿಕೇ ಪ್ರಣಿನಶ್ಚ ತಮ್ ಅನಂತಜೀವಿನಂ ಪ್ರಣಮನ್ವಿ ಸ್ವೀಯಕಿರೀಟಾಂಶ್ಚ ಸಿಂಹಾಸನಸ್ಯಾನ್ವಿಕೇ ನಿಕ್ಷಿಪ್ಯ ವದಂತಿ, (aiṛṇ g165) 11 ಹೇ ಪ್ರಭೋ ಈಶ್ವರಾಸ್ಮಾಕಂ ಪ್ರಭಾವಂ ಗೌರವಂ ಬಲಂ | ತ್ವಮೇವಾರ್ಹಸಿ ಸಮ್ರಾಪ್ತಂ ಯತ್ ಸರ್ವಂ ಸಸೃಜೇ ತ್ವಯಾ | ತವಾಭಿಲಾಷತಶ್ಚೈವ ಸರ್ವಂ ಸಮ್ಭೂಯ ನಿರ್ಮಮೇ | |

5 ಅನಂತರಂ ತಸ್ಯ ಸಿಂಹಾಸನೋಪವಿಷ್ಣಜನಸ್ಯ ದಕ್ಷಿಣಸ್ತೇ 5 ನ್ನ ಬರ್ಹಿಶ್ಚ ಲಿಖಿತಂ ಪತ್ರಮೇಕಂ ಮಯಾ ದೃಷ್ಟಂ ತತ್ ಸಪ್ತಮುದ್ರಾಭಿರಜೈತಂ | 2 ತತ್ಪಶ್ಯಾದ್ ಏಕೋ ಬಲವಾನ್ ದೂತೋ ದೃಷ್ಟಃ ಸ ಉಚ್ಛ್ರೀಃ ಸ್ವರೇಣ ವಾಚಮಿಮಾಂ ಘೋಷಯತಿ ಕಃ ಪತ್ರಮೇತದ್ ವಿವರೀತುಂ ತಮುದ್ರಾ ಮೋಚಯಿತು ಇಚ್ಛಾರ್ಹತಿ? 3 ಕಿನ್ನು ಸ್ವರ್ಗಮರ್ತ್ಯಪಾತಾಲೇಷು ತತ್ ಪತ್ರಂ ವಿವರೀತುಂ ನಿರೀಕ್ಷಿತಾ ಇ ಕಸ್ಯಾಪಿ ಸಾಮರ್ಥ್ಯಂ ನಾಭವತ್ | 4 ಅತೋ ಯಸ್ತತ್ ಪತ್ರಂ ವಿವರೀತುಂ ನಿರೀಕ್ಷಿತಾ ಇಚ್ಛಾರ್ಹತಿ ತಾದೃಶಜನಸ್ಯಾಭಾವಾದ್ ಅಹಂ ಬಹು ರೋದಿತವಾನ್ | 5 ಕಿನ್ನು ತೇಷಾಂ ಪ್ರಾಚೀನಾನಾಮ್ ಏಕೋ ಜನೋ ಮಾಮವದತ್ ಮಾ ರೋದೀಃ ಪಶ್ಯ ಯೋ ಯಿಹೂದಾವಂಶೀಯಃ ಸಿಂಹೋ ದಾಯೂದೋ ಮೂಲಸ್ವರೂಪಶ್ಚಾಸ್ತಿ ಸ ಪತ್ರಸ್ಯ ತಸ್ಯ ಸಪ್ತಮುದ್ರಾಣಾ ಇ ಮೋಚನಾಯ ಪ್ರಮೂತವಾನ್ | 6 ಅಪರಂ ಸಿಂಹಾಸನಸ್ಯ ಚತುರ್ವಿಂಶತಿ ಪ್ರಾಣಿನಾಂ ಪ್ರಾಚೀನವರ್ಗಸ್ಯ ಚ ಮಧ್ಯ ಏಕೋ ಮೇಷಶಾಪಕೋ ಮಯಾ ದೃಷ್ಟಃ ಸ ಛೇದಿತ ಇವ ತಸ್ಯ ಸಪ್ತಶ್ಚಬ್ಧಾಣಿ ಸಪ್ತಲೋಚನಾನಿ ಚ ಸನ್ನಿ ತಾನಿ ಕೃತ್ವಾನ್ವಂ ಪೃಥಿವೀಂ ಪ್ರೇಷಿತಾ ಈಶ್ವರಸ್ಯ ಸಪ್ತಾತ್ಮಾನಃ | 7 ಸ ಉಪಾಗತ್ಯ ತಸ್ಯ ಸಿಂಹಾಸನೋಪವಿಷ್ಣಜನಸ್ಯ ದಕ್ಷಿಣಕರಾತ್ ತತ್ ಪತ್ರಂ ಗೃಹೀತವಾನ್ | 8 ಪತ್ರೇ ಗೃಹೀತೇ ಚತ್ವಾರಃ ಪ್ರಾಣಿನಶ್ಚತುರ್ವಿಂಶತಿಪ್ರಾಚೀನಾಶ್ಚ ತಸ್ಯ ಮೇಷಶಾಪಕಸ್ಯಾನ್ವಿಕೇ ಪ್ರಣಿಪತನ್ವಿ ತೇಷಾಮ್ ಏಕೈಕಸ್ಯ ಕರಯೋ ವೀರ್ಣಾಂ ಸುಗನ್ಧಿದ್ರವ್ಯೈಃ ಪರಿಪೂರ್ಣಂ ಸ್ಪರ್ಣಮಯಪಾತ್ರಾ ಇ ತಿಷ್ಠತಿ ತಾನಿ ಪವಿತ್ರಲೋಕಾನಾಂ ಪ್ರಾರ್ಥನಾಸ್ವರೂಪಾಣಿ | 9 ಅಪರಂ ತೇ ನೂತನಮೇಕಂ ಗೀತಮಗಾಯನ್, ಯಥಾ, ಗೃಹೀತುಂ ಪತ್ರಿಕಾಂ ತಸ್ಯ ಮುದ್ರಾ ಮೋಚಯಿತುಂ ತಥಾ | ತ್ವಮೇವಾರ್ಹಸಿ ಯಸ್ಮಾತ್ ತ್ವಂ ಬಲಿವತ್ ಛೇದನಂ ಗತಃ | ಸರ್ವಾಭ್ಯೋ ಜಾತಿಭಾಷಾಭ್ಯಃ ಸರ್ವಸ್ಮಾದ್ ವಂಶದೇಶತಃ | ಈಶ್ವರಸ್ಯ ಕೃತೇ 5 ಸ್ಮಾನ್ ತ್ವಂ ಸ್ವೀಯರಕ್ತೇನ ಕ್ರೀತವಾನ್ | 10 ಅಸ್ಮದೀಶ್ವರಪಕ್ಷೇ 5 ಸ್ಮಾನ್ ನೃಪತೀನ್ ಯಾಜಕಾನಪಿ | ಕೃತವಾಂಸ್ತೇನ ರಾಜತ್ವಂ ಕರಿಷ್ಯಾಮೋ ಮಹೀತಲೇ | | 11 ಅಪರಂ ನಿರೀಕ್ಷಮಾಣೇನ ಮಯಾ ಸಿಂಹಾಸನಸ್ಯ ಪ್ರಾಣಿಚತುಷ್ಟಯಸ್ಯ ಪ್ರಾಚೀನವರ್ಗಸ್ಯ ಚ ಪರಿತೋ ಬಹೂನಾಂ ದೂತಾನಾಂ ರವಃ ಶ್ರುತಃ, ತೇಷಾಂ ಸಂಖ್ಯಾ ಅಯುತಾಯುತಾನಿ ಸಹಸ್ರಸಹಸ್ರಾಣಿ ಚ | 12 ತೈರುಚ್ಛ್ರೀದಿಮ್ ಉಕ್ತಂ, ಪರಾಕ್ರಮಂ ಧನಂ ಜ್ಞಾನಂ ಶಕ್ತಿಂ ಗೌರವಮಾದರಂ | ಪ್ರಪಂಸಾ ಇಚ್ಛಾರ್ಹತಿ ಪ್ರಾಪ್ತುಂ ಛೇದಿತೋ ಮೇಷಶಾಪಕಃ | | 13 ಅಪರಂ ಸ್ವರ್ಗಮರ್ತ್ಯಪಾತಾಲಸಾಗರೇಷು ಯಾನಿ ವಿದ್ಯಂತೇ ತೇಷಾಂ ಸರ್ವೇಷಾಂ ಸೃಷ್ಟವಸ್ತೂನಾಂ ವಾಗಿಯಂ ಮಯಾ ಶ್ರುತಾ, ಪ್ರಪಂಸಾಂ ಗೌರವಂ ಶೌರ್ಯಮ್ ಅಧಿಪತ್ಯಂ ಸನಾತನಂ | ಸಿಂಹಸನೋಪವಿಷ್ಣಶ್ಚ ಮೇಷವತ್ಸಶ್ಚ ಗಚ್ಛತಾಂ | (aiṛṇ g165) 14 ಅಪರಂ ತೇ ಚತ್ವಾರಃ ಪ್ರಾಣಿನಃ ಕಠಿತವನ್ಯಸ್ಯಥಾಸ್ತು, ತಶ್ಚತುರ್ವಿಂಶತಿಪ್ರಾಚೀನಾ ಅಪಿ ಪ್ರಣಿಪತ್ಯ ತಮ್ ಅನಂತಕಾಲಜೀವಿನಂ ಪ್ರಾಣಮನ್ |

6 ಅನಂತರಂ ಮಯಿ ನಿರೀಕ್ಷಮಾಣೇ ಮೇಷಶಾಪಕೇನ ತಾಸಾಂ ಸಪ್ತಮುದ್ರಾಣಾಮ್ ಏಕಾ ಮುದ್ರಾ ಮುಕ್ತಾ ತತಸ್ತೇಷಾಂ ಚತುರ್ವಿಂಶತಿಶಿಂಹಾಸನಸ್ಯ ಮಧ್ಯಾತ್ ತಡಿಶೋ ರವಾಃ ಸ್ತನಿತಾನಿ ಚ ನಿರ್ಗಚ್ಛಂತಿ ಸಿಂಹಾಸನಸ್ಯಾನ್ವಿಕೇ ಚ ಸಪ್ತ ದೀಪಾ ಜ್ವಲಂತಿ ತ ಈಶ್ವರಸ್ಯ ಸಪ್ತಾತ್ಮಾನಃ | 6 ಅಪರಂ ಸಿಂಹಾಸನಸ್ಯ ಮಧ್ಯೇ ಚತುರ್ವಿಂಶತಿ ಚ ವಿದ್ಯಂತೇ | 7 ತೇಷಾಂ ಪ್ರಥಮಃ ಭೂತೋ ಭವಿಷ್ಯಂಶ್ಚ ಪ್ರಭುಃ ಪರಮೇಶ್ವರಃ | 9 ಇತ್ಯಂ ತೈಃ ಪ್ರಾಣಿಭಿಸ್ತಸ್ಯಾನಂತಜೀವಿನಃ ಸಿಂಹಾಸನೋಪವಿಷ್ಣಸ್ಯ ಜನಸ್ಯ ಪ್ರಭಾವೇ ಗೌರವೇ ಧನ್ಯವಾದೇ ಚ ಪ್ರಕೀರ್ತಿತೇ (aiṛṇ g165) 10 ತೇ ಚತುರ್ವಿಂಶತಿಪ್ರಾಚೀನಾ ಅಪಿ ತಸ್ಯ ಸಿಂಹಾಸನೋಪವಿಷ್ಣಸ್ಯಾನ್ವಿಕೇ ಪ್ರಣಿನಶ್ಚ ತಮ್ ಅನಂತಜೀವಿನಂ ಪ್ರಾಣಮನ್ವಿ ಸ್ವೀಯಕಿರೀಟಾಂಶ್ಚ ಸಿಂಹಾಸನಸ್ಯಾನ್ವಿಕೇ ನಿಕ್ಷಿಪ್ಯ ವದಂತಿ, (aiṛṇ g165) 11 ಹೇ ಪ್ರಭೋ ಈಶ್ವರಾಸ್ಮಾಕಂ ಪ್ರಭಾವಂ ಗೌರವಂ ಬಲಂ | ತ್ವಮೇವಾರ್ಹಸಿ ಸಮ್ರಾಪ್ತಂ ಯತ್ ಸರ್ವಂ ಸಸೃಜೇ ತ್ವಯಾ | ತವಾಭಿಲಾಷತಶ್ಚೈವ ಸರ್ವಂ ಸಮ್ಭೂಯ ನಿರ್ಮಮೇ | |

ಪ್ರಭವನ್ ಪ್ರಭವಿಷ್ಯಂಶ್ಚ ನಿರ್ಗತವಾನ್ | 3 ಅಪರಂ ದ್ವಿತೀಯಮುದ್ರಾಯಾಂ ತೇನ ಮೋಚಿತಾಯಾಂ ದ್ವಿತೀಯಸ್ಯ ಪ್ರಾಣಿನ ಆಗತ್ಯ ಪಶ್ಯೇತಿ ವಾಕ್ ಮಯಾ ಶ್ರುತಾ | 4 ತತೋ ಉಣವರ್ಣೋ ಽಪರ ಏಕೋ ಽಶ್ವೋ ನಿರ್ಗತವಾನ್ ತದಾರೋಹಿಣಿ ಪೃಥಿವೀತಃ ಶಾನ್ತಪರಣಸ್ಯ ಲೋಕಾನಾಂ ಮಧ್ಯೇ ಪರಸ್ಪರಂ ಪ್ರತಿಘಾತೋತ್ಪಾದನಸ್ಯ ಚ ಸಾಮರ್ಥ್ಯಂ ಸಮರ್ಪಿತಮ್, ಏಕೋ ಬೃಹತ್ಪ್ರಜ್ಞೋ ಽಪಿ ತಸ್ಯಾ ಅದಾಯಿ | 5 ಅಪರಂ ತೃತೀಯಮುದ್ರಾಯಾಂ ತನ ಮೋಚಿತಾಯಾಂ ತೃತೀಯಸ್ಯ ಪ್ರಾಣಿನ ಆಗತ್ಯ ಪಶ್ಯೇತಿ ವಾಕ್ ಮಯಾ ಶ್ರುತಾ, ತತಃ ಕಾಲವರ್ಣ ಏಕೋ ಽಶ್ವೋ ಮಯಾ ದೃಷ್ಟಃ, ತದಾರೋಹಿಣೋ ಹಸ್ತೇ ತುಲಾ ತಿಷ್ಠತಿ 6 ಅನನ್ತರಂ ಪ್ರಾಣಿಚತುಷ್ಟಯಸ್ಯ ಮಧ್ಯಾದ್ ವಾಗಿಯಂ ಶ್ರುತಾ ಗೋಧೂಮಾನಾಮೇಕಃ ಸೇಟಕೋ ಮುದ್ರಾಪಾದ್ಯೈಕಮೂಲ್ಯಃ, ಯವಾನಾಂ ಸೇಟಕತ್ರಯಂ ಮುದ್ರಾಪಾದ್ಯೈಕಮೂಲ್ಯಂ ತೈಲದ್ರಾಕ್ಷಾರಸಾಶ್ಚ ತ್ವಯಾ ಮಾ ಹಿಂಸಿತವ್ಯಾಃ | 7 ಅನನ್ತರಂ ಚತುರ್ಥಮುದ್ರಾಯಾಂ ತೇನ ಮೋಚಿತಾಯಾಂ ಚತುರ್ಥಸ್ಯ ಪ್ರಾಣಿನ ಆಗತ್ಯ ಪಶ್ಯೇತಿ ವಾಕ್ ಮಯಾ ಶ್ರುತಾ | 8 ತತಃ ಪಾಣ್ಡುರವರ್ಣ ಏಕೋ ಽಶ್ವೋ ಮಯಾ ದೃಷ್ಟಃ, ತದಾರೋಹಿಣೋ ನಾಮ ಮೃತ್ಯುರಿತಿ ಪರಲೋಕಶ್ಚ ತಮ್ ಅನುಚರತಿ ಖರ್ಜೋನ ದುರ್ಭಿಕ್ಷೇಣ ಮಹಾಮಾರ್ಯಾ ವನ್ಶಪಶುಭಿಶ್ಚ ಲೋಕಾನಾಂ ಬಧಾಯ ಪೃಥಿವ್ಯಾಶ್ಚತುರ್ಥಾಂಶಸ್ಯಾಧಿಪತ್ಯಂ ತಸ್ಯಾ ಅದಾಯಿ | (Hadēs 986) 9 ಅನನ್ತರಂ ಪಶ್ಚಮಮುದ್ರಾಯಾಂ ತೇನ ಮೋಚಿತಾಯಾಮ್ ಈಶ್ವರವಾಕ್ಯಹೇತೋಸ್ತತ್ರ ಸಾಕ್ಷ್ಯದಾನಾಚ್ಚ ಛೇದಿತಾನಾಂ ಲೋಕಾನಾಂ ದೇಹಿನೋ ವೇದ್ಯಾ ಅಧೋ ಮಯಾದೃಶ್ಯಸ್ತಿ | 10 ತ ಉಚ್ಚೈರಿದಂ ಗದನ್ತಿ, ಹೇ ಪವಿತ್ರ ಸತ್ಯಮಯ ಪ್ರಭೋ ಅಸ್ಮಾಕಂ ರಕ್ತಪಾತೇ ಪೃಥಿವೀನಿವಾಸಿಭಿ ವಿವದಿತುಂ ತಸ್ಯ ಫಲ ದಾತುಂ ಕತಿ ಕಾಲಂ ವಿಲಮ್ಸೇ? 11 ತತಸ್ತೇಷಾಮ್ ಏಕೈಕಸ್ಮೈ ಶುಭ್ರಃ ಪರಿಚ್ಛದೋ ಽದಾಯಿ ವಾಗಿಯಂಶ್ಚಾಕಥ್ಯತ ಯೂಯಮಲ್ಪಕಾಲಮ್ ಅರ್ಥತೋ ಯುಷ್ಮಾಕಂ ಯೇ ಸಹಾದಾಸಾ ಭ್ರಾತರೋ ಯೂಯಮಿವ ಘಾನಿಷ್ಯಂತೇ ತೇಷಾಂ ಸಂಖ್ಯಾ ಯಾವತ್ ಸಮೂರ್ಣತಾಂ ನ ಗಚ್ಛತಿ ತಾವತ್ ವಿರಮತ | 12 ಅನನ್ತರಂ ಯದಾ ಸ ಷಷ್ಠಮುದ್ರಾಮಮೋಚಯತ್ ತದಾ ಮಯಿ ನಿರೀಕ್ಷಮಾಣೇ ಮಹಾನ್ ಭೂಕಮ್ನೋ ಽಭವತ್ ಸೂರ್ಯಶ್ಚ ಉಷ್ಣಲೋಮಜವಸ್ತವತ್ ಕೃಷ್ಣವರ್ಣಶ್ಚನ್ಮಮಾಶ್ಚ ರಕ್ತಸಂಜಾಲೋ ಽಭವತ್ 13 ಗಗನಸ್ಥಾರಾಶ್ಚ ಪ್ರಬಲವಾಯುನಾ ಚಾಲಿತಾದ್ ಉಡುಮ್ಪುರವೃಕ್ಷಾತ್ ನಿಷಾತಿತಾನ್ಯಪಕೃಪಲಾನೀವ ಭೂತಲೇ ನೃಪತನ್ | 14 ಆಕಾಶಮಣ್ಡಲಾಶ್ಚ ಸಜ್ಜುಚ್ಛಮಾನಗ್ರನ್ಥಇವಾನನ್ದರ್ಧನಮ್ ಅಗಮತ್ ಗಿರಯ ಉಪದ್ರೇಪಾಶ್ಚ ಸರ್ವೈ ಸ್ಥಾನಾನ್ತರಂ ಚಾಲಿತಾಃ 15 ಪೃಥಿವೀಸ್ಥಾ ಭೂಪಾಲಾ ಮಹಾಲೋಕಾಃ ಸಹಸ್ರಪತಯೋ ಧನಿನಃ ಪರಾಕ್ರಮಿಣಶ್ಚ ಲೋಕಾ ದಾಸಾ ಮುಕ್ತಾಶ್ಚ ಸರ್ವೈ ಽಪಿ ಗುಹಾಸು ಗಿರಿಸ್ಥಶೈಲೇಷು ಚ ಸ್ಥಾನ್ ಪ್ರಾಚ್ಯಾದಯನ್ | 16 ತೇ ಚ ಗಿರೀನ್ ಶೈಲಾಂಶ್ಚ ವದನ್ತಿ ಯೂಯಮ್ ಅಸ್ಮದುಪರಿ ಪತಿತ್ವಾ ಸಿಂಹಾಸನೋಪವಿಷ್ವಜನಸ್ಯ ದೃಷ್ಟಿತೋ ಮೇಷಪಾವಕಸ್ಯ ಕೋಪಾಚ್ಯಾಸ್ಮಾನ್ ಗೋಪಾಯುತ, 17 ಯತಸ್ತಸ್ಯ ಕ್ರೋಧಸ್ಯ ಮಹಾದಿನಮ್ ಉಪಸ್ಥಿತಂ ಕಃ ಸ್ಥಾತುಂ ಶಕ್ನೋತಿ?

7 ಅನನ್ತರಂ ಚತ್ತಾರೋ ದಿವ್ಯದೂತಾ ಮಯಾ ದೃಷ್ಟಾಃ, ತೇ ಪೃಥಿವ್ಯಾಶ್ಚತುರ್ಷು ಕೋಣೇಷು ತಿಷ್ಠಂತಃ ಪೃಥಿವ್ಯಾಂ ಸಮುದ್ರೇ ವೃಕ್ಷೇಷು ಚ ವಾಯು ಯಥಾ ನ ವಹೇತ್ ತಥಾ ಪೃಥಿವ್ಯಾಶ್ಚತುರೋ ವಾಯೂನ್ ಧಾರಯನ್ತಿ | 2 ಅನನ್ತರಂ ಸೂರ್ಯೋದಯಸ್ಥಾನಾದ್ ಉದ್ಯನ್ ಅಪರ ಏಕೋ ದೂತೋ ಮಯಾ ದೃಷ್ಟಃ ಸೋಽಮರೇಶ್ವರಸ್ಯ ಮುದ್ರಾಂ ಧಾರಯತಿ, ಯೇಷು ಚರ್ತುಷು ದೂತೇಷು ಪೃಥಿವೀಸಮುದ್ರಯೋ ಹಿಂಸನಸ್ಯ ಭಾರೋ ದತ್ತಸ್ಥಾನ್ ಸ ಉಚ್ಚೈರಿದಂ ಅವದತ್ | 3 ಈಶ್ವರಸ್ಯ ದಾಸಾ ಯಾವತ್ ಅಸ್ಮಾಭಿ ಭಾಳೇಷು ಮುದ್ರಯಾಜ್ಞಿತಾ ನ ಭವಿಷ್ಯನ್ತಿ ತಾವತ್ ಪೃಥಿವೀ ಸಮುದ್ರೋ ತರವಶ್ಚ ಯುಷ್ಮಾಭಿ ನ ಹಿಂಸ್ಯನ್ತಾಂ | 4 ತತಃ ಪರಂ ಮುದ್ರಾಜ್ಞಿತಲೋಕಾನಾಂ ಸಂಖ್ಯಾ ಮಯಾಶ್ರುವಿ | ಇಸ್ರಾಯೇಲಃ ಸರ್ವವಂಶಾಯಾಶ್ಚತುಶ್ಚತ್ವಾರಿಂಶತ್ಸಹಸ್ರಾದಿಕಲಕ್ಷಲೋಕಾ ಮುದ್ರಯಾಜ್ಞಿತಾ ಅಭವನ್, 5 ಅರ್ಥತೋ ಯಿಹೂದಾವಂಶೇ ದ್ವಾದಶಸಹಸ್ರಾಣಿ ರೂಬೀಣವಂಶೇ ದ್ವಾದಶಸಹಸ್ರಾಣಿ ಗಾದವಂಶೇ ದ್ವಾದಶಸಹಸ್ರಾಣಿ, 6 ಅಶೇರವಂಶೇ ದ್ವಾದಶಸಹಸ್ರಾಣಿ ನಪ್ತಾಲಿವಂಶೇ ದ್ವಾದಶಸಹಸ್ರಾಣಿ ಮಿನಶಿವಂಶೇ ದ್ವಾದಶಸಹಸ್ರಾಣಿ, 7 ಶಿಮಿಯೋನವಂಶೇ ದ್ವಾದಶಸಹಸ್ರಾಣಿ ಲೇವಿವಂಶೇ ದ್ವಾದಶಸಹಸ್ರಾಣಿ ಇಷಾಖರವಂಶೇ ದ್ವಾದಶಸಹಸ್ರಾಣಿ, 8 ಸಿಬೂಲೂನವಂಶೇ ದ್ವಾದಶಸಹಸ್ರಾಣಿ ಯೂಷಫವಂಶೇ ದ್ವಾದಶಸಹಸ್ರಾಣಿ ಬಿನ್ಯಾಮೀನವಂಶೇ ಚ ದ್ವಾದಶಸಹಸ್ರಾಣಿ ಲೋಕಾ ಮುದ್ರಾಜ್ಞಿತಾಃ | 9 ತತಃ ಪರಂ ಸರ್ವಜಾತೀಯಾನಾಂ ಸರ್ವವಂಶೀಯಾನಾಂ ಸರ್ವದೇಶೀಯಾನಾಂ ಸರ್ವಭಾಷಾವಾದಿನಾಂ ಮಹಾಲೋಕಾರಣ್ಯಂ ಮಯಾ ದೃಷ್ಟಂ, ತಾನ್ ಗಣಯಿತುಂ ಕೇನಾಪಿ ನ ಶಕ್ಯಂ, ತೇ ಚ ಶುಭ್ರಪರಿಚ್ಛದಪರಿಹಿತಾಃ ಸನ್ತಃ ಕರೈಶ್ಚ ತಾಲವ್ಯನ್ತಾನಿ ವಹನ್ತಃ ಸಿಂಹಾಸನಸ್ಯ ಮೇಷಪಾವಕಸ್ಯ ಚಾನ್ವಿಕೇ ತಿಷ್ಯನ್ತಿ, 10 ಉಚ್ಚೈಃಸ್ಥರೈರಿದಂ ಕಥಯನ್ತಿ ಚ, ಸಿಂಹಾಸನೋಪವಿಷ್ವಸ್ಯ ಪರಮೇಶಸ್ಯ ನಃ ಸ್ತವಃ | ಸ್ತವಶ್ಚ

ಮೇಷವತ್ಸ್ಯ ಸಮ್ನಯಾತ್ ತ್ರಾಣಕಾರಣಾತ್ | 11 ತತಃ ಸರ್ವೇ ದೂತಾಃ ಸಿಂಹಾಸನಸ್ಯ ಪ್ರಾಚೀನವರ್ಗಸ್ಯ ಪ್ರಾಣಿಚತುಷ್ಟಯಸ್ಯ ಚ ಪರಿತಸ್ತಿಷ್ಠಂತಃ ಸಿಂಹಾಸನಸ್ಯಾನ್ವಿಕೇ ನ್ಯೂಬ್ಜೇಭೂಯೇಶ್ವರಂ ಪ್ರಣಮ್ಯ ವದನ್ತಿ, 12 ತಥಾಸ್ತು ಧನ್ಯವಾದಶ್ಚ ತೇಜೋ ಜ್ಞಾನಂ ಪ್ರಶಂಸನಂ | ಶೌರ್ಯಂ ಪರಾಕ್ರಮಶ್ಚಾಪಿ ಶಕ್ತಿಶ್ಚ ಸರ್ವಮೇವ ತತ್ | ವರ್ತತಾಮೀಶ್ವರೇಽಸ್ಮಾಕಂ ನಿತ್ಯಂ ನಿತ್ಯಂ ತಥಾಸ್ತಿತ್ವತಿ | (aiṛṇ g165) 13 ತತಃ ಪರಂ ತೇಷಾಂ ಪ್ರಾಚೀನಾನಾಮ್ ಏಕೋ ಜನೋ ಮಂ ಸಮ್ಯಕ್ ಜಗಾದ ಶುಭ್ರಪರಿಚ್ಛದಪರಿಹಿತಾ ಇಮೇ ಕೇ? ಕುತೋ ವಾಗತಾಃ? 14 ತತೋ ಮಯೋಕ್ತಂ ಹೇ ಮಹೇಚ್ಛ ಭವಾನೇವ ತತ್ ಜಾನಾತಿ | ತೇನ ಕಥಿತಂ, ಇಮೇ ಮಹಾಕ್ಷೇಶಮಧ್ಯಾದ್ ಆಗತ್ಯ ಮೇಷಶಾವಕಸ್ಯ ರುಧಿರೇಣ ಸ್ತ್ರೀಯಪರಿಚ್ಛದಾನ್ ಪ್ರಕ್ಷಾಲಿತವನ್ತಃ ಶುಕ್ಲೀಕೃತವನ್ತಶ್ಚ | 15 ತತ್ಪಾರಣಾತ್ ತ ಈಶ್ವರಸ್ಯ ಸಿಂಹಾಸನಸ್ಯಾನ್ವಿಕೇ ತಿಷ್ಠನ್ನೋ ದಿವಾರಾತ್ರಂ ತಸ್ಯ ಮನ್ದಿರೇ ತಂ ಸೇವನ್ತೇ ಸಿಂಹಾಸನೋಪವಿಷ್ಟೋ ಜನಶ್ಚ ತಾನ್ ಅಧಿಸ್ಥಾಸ್ತತಿ | 16 ತೇಷಾಂ ಕ್ಷುಧಾ ಪಿಪಾಸಾ ವಾ ಪುನ ನಫ ಭವಿಷ್ಯತಿ ರೌದ್ರಂ ಕೋಪ್ಯುತ್ಪಾಪೋ ವಾ ತೇಷು ನ ನಿಪತಿಷ್ಯತಿ, 17 ಯತಃ ಸಿಂಹಾಸನಾಧಿಷ್ಠಾನಕಾರೀ ಮೇಷಶಾವಕಸ್ತಾನ್ ಚಾರಯಿಷ್ಯತಿ, ಅಮೃತತೋಯಾನಾಂ ಪ್ರಸವಣಾನಾಂ ಸನ್ನಿಧಿಂ ತಾನ್ ಗಮಯಿಷ್ಯತಿ ಚ, ಈಶ್ವರೋಽಪಿ ತೇಷಾಂ ನಯನಭ್ಯಃ ಸರ್ವಮಶ್ಚ ಪ್ರಮಾರ್ಕ್ಯತಿ |

8 ಅನನ್ತರಂ ಸಪ್ತಮಮುದ್ರಾಯಾಂ ತೇನ ಮೋಚಿತಾಯಾಂ ಸಾರ್ಧದಣ್ಣಕಾಲಂ ಸ್ವರ್ಗೋ ನಿಶ್ಚಯೋಽಭವತ್ | 2 ಅಪರಮ್ ಅಹಮ್ ಈಶ್ವರಸ್ಯಾನ್ವಿಕೇ ತಿಷ್ಠತಃ ಸಪ್ತದೂತಾನ್ ಅಪಶ್ಯಂ ತೇಭ್ಯಃ ಸಪ್ತತೂರ್ಯೋಽದೀಯನ್ | 3 ತತಃ ಪರಮ್ ಅನ್ಯ ಏಕೋ ದೂತ ಆಗತಃ ಸ ಸ್ವರ್ಣಧೂಪಾಧಾರಂ ಗೃಹೀತ್ವಾ ವೇದಿಮಪಾತಿಷ್ಠತ್ ಸ ಚ ಯತ್ ಸಿಂಹಾಸನಸ್ಯಾನ್ವಿಕೇ ಸ್ಥಿತಾಯಾಃ ಸುವರ್ಣವೇದ್ಯಾ ಉಪರಿ ಸರ್ವೇಷಾಂ ಪವಿತ್ರಲೋಕಾನಾಂ ಪ್ರಾರ್ಥನಾಸು ಧೂಪಾನ್ ಯೋಜಯೇತ್ ತದರ್ಥಂ ಪ್ರಚುರಧೂಪಾಸ್ತಸ್ಮೈ ದತ್ತಾಃ | 4 ತತಸ್ತಸ್ಯ ದೂತಸ್ಯ ಕರಾತ್ ಪವಿತ್ರಲೋಕಾನಾಂ ಪ್ರಾರ್ಥನಾಭಿಃ ಸಂಯುಕ್ತಧೂಪಾನಾಂ ಧೂಮ ಈಶ್ವರಸ್ಯ ಸಮಕ್ಷಂ ಉದತಿಷ್ಠತ್ | 5 ಪಶ್ಚಾತ್ ಸ ದೂತೋ ಧೂಪಾಧಾರಂ ಗೃಹೀತ್ವಾ ವೇದ್ಯಾ ವಹ್ನಿನಾ ಪೂರಯಿತ್ವಾ ಪೃಥಿವ್ಯಾಂ ನಿಕ್ಷಿಪ್ತವಾನ್ ತೇನ ರವಾ ಮೇಘಗರ್ಜನಾನಿ ವಿದ್ಯುತೋ ಭೂಮಿಕಮ್ಪಶ್ಚಾಭವನ್ | 6 ತತಃ ಪರಂ ಸಪ್ತತೂರೀ ಧಾರಯಂತಃ ಸಪ್ತದೂತಾಸ್ತೂರೀ ವಾರದಯಿತುಮ್ ಉದ್ಯತಾ ಅಭವನ್ | 7 ಪ್ರಥಮೇನ ತೂರ್ಯ್ಯಾಂ ವಾದಿತಾಯಾಂ ರಕ್ತಮಿಶ್ರಿತೌ ಶಿಲಾವಹ್ನೀ ಸಮ್ನಯ ಪೃಥಿವ್ಯಾಂ ನಿಕ್ಷಿಪ್ತೌ ತೇನ ಪೃಥಿವ್ಯಾಸ್ತುತೀಯಾಂಶೋ ದಗ್ಧಃ, ತರೂಣಾಮಪಿ ತೃತೀಯಾಂಶೋ ದಗ್ಧಃ, ಹರಿದ್ವರ್ಣತೃಣಾನಿ ಚ ಸರ್ವಾಣಿ ದಗ್ಧಾನಿ | 8 ಅನನ್ತರಂ ದ್ವಿತೀಯದೂತೇನ ತೂರ್ಯ್ಯಾಂ ವಾದಿತಾಯಾಂ ವಹ್ನಿನಾ ಪ್ರಜ್ವಲಿತೋ ಮಹಾಪರ್ವತಃ ಸಾಗರೇ ನಿಕ್ಷಿಪ್ತಸ್ತೇನ ಸಾಗರಸ್ಯ ತೃತೀಯಾಂಶೋ ರಕ್ತೀಭೂತಃ 9 ಸಾಗರೇ ಸ್ಥಿತಾನಾಂ ಸಪ್ತಾಣಾನಾಂ ಸ್ಯಷ್ಟವಸ್ತೂನಾಂ ತೃತೀಯಾಂಶೋ ಮೃತಃ, ಅರ್ಣವಯಾನಾನಾಮ್ ಅಪಿ ತೃತೀಯಾಂಶೋ ನಷ್ಟಃ | 10 ಅಪರಂ ತೃತೀಯದೂತೇನ ತೂರ್ಯ್ಯಾಂ ವಾದಿತಾಯಾಂ ದೀಪ ಇವ ಜ್ವಲನ್ತೀ ಏಕಾ ಮಹತೀ ತಾರಾ ಗಗಣಾತ್ ನಿಪತ್ಯ ನದೀನಾಂ ಜಲಪ್ರಸವಣಾನಾಇಶ್ಚೀಪರ್ಯ್ಯಾವತೀರ್ಣಾ | 11 ತಸ್ಯಾಸ್ತಾರಾಯಾ ನಾಮ ನಾಗದಮನಕಮಿತಿ, ತೇನ ತೋಯಾನಾಂ ತೃತೀಯಾಂಶೇ ನಾಗದಮನಕೀಭೂತೇ ತೋಯಾನಾಂ ತಿಕ್ತತ್ವಾತ್ ಬಹವೋ ಮಾನವಾ ಮೃತಾಃ | 12 ಅಪರಂ ಚತುರ್ಥದೂತೇನ ತೂರ್ಯ್ಯಾಂ ವಾದಿತಾಯಾಂ ಸೂರ್ಯ್ಯಸ್ಯ ತೃತೀಯಾಂಶಶ್ಚನ್ತಸ್ಯ ತೃತೀಯಾಂಶೋ ನಕ್ಷತ್ರಾಣಾಞ್ಚ ತೃತೀಯಾಂಶಃ ಪ್ರಹೃತಃ, ತೇನ ತೇಷಾಂ ತೃತೀಯಾಂಶೇ ಽನ್ಯಕಾರೀಭೂತೇ ದಿವಸಸ್ತುತೀಯಾಂಶಕಾಲಂ ಯಾವತ್ ತೇಜೋಹೀನೋ ಭವತಿ ನಿಶಾಪಿ ತಾಮೇವಾವಸ್ಥಾಂ ಗಚ್ಛತಿ | 13 ತದಾ ನಿರೀಕ್ಷಮಾಣೇನ ಮಯಾಕಾಶಮಧ್ಯೇನಾಭಿತತ ಏಕಸ್ಯ ದೂತಸ್ಯ ರವಃ ಶ್ರುತಃ ಸ ಉಚ್ಛೈರ್ಗದತಿ, ಅಪರೈರ್ಯೈಸ್ತ್ರಿಭಿರ್ದೂರ್ತೈಸ್ತೂರ್ಯ್ಯೋ ವಾದಿತವ್ಯಾಸ್ತೇಷಾಮ್ ಅವಶಿಷ್ಟತೂರೀದ್ವನಿತಃ ಪೃಥಿವೀನಿವಾಸಿನಾಂ ಸನ್ತಾಪಃ ಸನ್ತಾಪಃ ಸನ್ತಾಪಶ್ಚ ಸಮ್ನವಿಷ್ಯತಿ |

9 ತತಃ ಪರಂ ಸಪ್ತಮದೂತೇನ ತೂರ್ಯ್ಯಾಂ ವಾದಿತಾಯಾಂ ಗಗನಾತ್ ಪೃಥಿವ್ಯಾಂ ನಿಪತಿತ ಏಕಸ್ತಾರಕೋ ಮಯಾ ದೃಷ್ಟಃ, ತಸ್ಮೈ ರಸಾತಲಕೂಪಸ್ಯ ಕುಚ್ಛೇಕಾದಾಯಿ | (Abyssos g12) 2 ತೇನ ರಸಾತಲಕೂಪೇ ಮುಕ್ತೇ ಮಹಾಗ್ನಿಕುಣ್ಡಸ್ಯ ಧೂಮ ಇವ ಧೂಮಸ್ತಸ್ಮಾತ್ ಕೂಪಾದ್ ಉದಗತಃ | ತಸ್ಮಾತ್ ಕೂಪಧೂಮಾತ್ ಸೂರ್ಯ್ಯಾಕಾಶೌ ತಿವಿರಾವೃತೌ | (Abyssos g12) 3 ತಸ್ಮಾದ್ ಧೂಮಾತ್ ಪತಜ್ಜೇಷು ಪೃಥಿವ್ಯಾಂ ನಿರ್ಗತೇಷು ನರಲೋಕಸ್ಯವೃಶ್ಚಿಕವತ್ ಬಲಂ ತೇಭ್ಯೋಽದಾಯಿ | 4 ಅಪರಂ ಪೃಥಿವ್ಯಾಸ್ತಾಣಾನಿ ಹರಿದ್ವರ್ಣಶಾಕಾದಯೋ ವೃಕ್ಷಾಶ್ಚ ತೈರ್ನಫ ಸಿಂಹಿತವ್ಯಾಃ ಕಿನ್ತು ಯೇಷಾಂ ಭಾಲೇಷ್ಟೀಶ್ವರಸ್ಯ ಮುದ್ರಾಯಾ ಅಜಿಷ್ಠೋ ನಾಸ್ತಿ ಕೇವಲಂ ತೇ ಮಾನವಾಸ್ತೈ ಹಿಂಸಿತವ್ಯಾ ಇದಂ ತ ಆದಿಷ್ಟಾಃ | 5 ಪರನ್ನು ತೇಷಾಂ ಬಧಾಯ ನಹಿ ಕೇವಲಂ ಪಞ್ಚ ಮಾಸಾನ್ ಯಾವತ್ ಯಾತನಾದಾನಾಯ ತೇಭ್ಯಃ ಸಾಮರ್ಥ್ಯಮದಾಯಿ | ವೃಶ್ಚಿಕೇನ ದಷ್ಟಸ್ಯ ಮಾನವಸ್ಯ ಯಾದೃಶೀ

ಯಾತನಾ ಜಾಯತೇ ತೈರಪಿ ತಾದೃಶೀ ಯಾತನಾ ಪ್ರದೀಯತೇ | 6 ತಸ್ಮಿನ್ ಸಮಯೇ ಮಾನವಾ ಮೃತ್ಯುಂ ಮೃಗಯಿಷ್ಯಂತೇ
 ಕಿನ್ನು ಪ್ರಾಪ್ತುಂ ನ ಶಕ್ತ್ಯಂತಿ, ತೇ ಪ್ರಾಣಾನ್ ತೃಕ್ತುಮ್ ಅಭಿಲಷಿಷ್ಯಂತಿ ಕಿನ್ನು ಮೃತ್ಯುಸ್ತೇಭ್ಯೋ ದೂರಂ ಪಲಾಯಿಷ್ಯತೇ | 7
 ತೇಷಾಂ ಪತಜ್ಞಾನಾಮ್ ಆಕಾರೋ ಯುದ್ಧಾರ್ಥಂ ಸುಸಜ್ಜಿತಾನಾಮ್ ಅಶ್ವಾನಾಮ್ ಆಕಾರಸ್ಯ ತುಲ್ಯಃ, ತೇಷಾಂ ಶಿರಃಸು
 ಸುವರ್ಣಕಿರೀಟಾನೀವ ಕಿರೀಟಾನಿ ವಿದ್ಯಂತೇ, ಮುಖಮಣ್ಡಲಾನಿ ಚ ಮಾನುಷಿಕಮುಖತುಲ್ಯಾನಿ, 8 ಕೇಶಾಶ್ಚ ಯೋಷಿತಾಂ
 ಕೇಶಾನಾಂ ಸದೃಶಾಃ, ದನ್ತಾಶ್ಚ ಸಿಂಹದಂತತುಲ್ಯಾಃ, 9 ಲೌಹಕವಚವತ್ ತೇಷಾಂ ಕವಚಾನಿ ಸನ್ತಿ, ತೇಷಾಂ ಪಕ್ಷಾಣಾಂ ಶಬ್ದೋ
 ರಣಾಯ ಧಾವತಾಮಶ್ವರಥಾನಾಂ ಸಮೂಹಸ್ಯ ಶಬ್ದತುಲ್ಯಃ | 10 ವೃಶ್ಚಿಕಾನಾಮಿವ ತೇಷಾಂ ಲಾಜ್ಞೂಲಾನಿ ಸನ್ತಿ, ತೇಷು
 ಲಾಜ್ಞೂಲೇಷು ಕಣ್ಣುಕಾನಿ ವಿದ್ಯಂತೇ, ಅಪರಂ ಪಶ್ಚ ಮಾಸಾನ್ ಯಾವತ್ ಮಾನವಾನಾಂ ಹಿಂಸನಾಯ ತೇ ಸಾಮರ್ಥ್ಯಪ್ರಾಪ್ತಾಃ |
 11 ತೇಷಾಂ ರಾಜಾ ಚ ರಸಾತಲಸ್ಯ ದೂತಸ್ತಸ್ಯ ನಾಮ ಇಬ್ರೀಯಭಾಷಯಾ ಅಬದ್ದೋನ್ ಯೂನಾನೀಯಭಾಷಯಾ ಚ
 ಅಪಲ್ಲಯೋನ್ ಅರ್ಥತೋ ವಿನಾಶಕ ಇತಿ | (Abyssos g12) 12 ಪ್ರಥಮಃ ಸನ್ನಾಪೋ ಗತವಾನ್ ಪಶ್ಯ ಇತಃ ಪರಮಪಿ
 ದ್ವಾಭ್ಯಾಂ ಸನ್ನಾಪಾಭ್ಯಾಮ್ ಉಪಸ್ಥಾತವ್ಯಂ | 13 ತತಃ ಪರಂ ಷಷ್ಠದೂತೇನ ತೂರ್ಯ್ಯಾಂ ವಾದಿತಾಯಾಮ್ ಈಶ್ವರಸ್ಥಾನಿಕೇ
 ಸ್ಥಿತಾಯಾಃ ಸುವರ್ಣವೇದ್ಯಾಶ್ಚತುಶ್ಲೂಡಾತಃ ಕಸ್ಯಚಿದ್ ರವೋ ಮಯಾಶ್ರಾವಿ | 14 ಸ ತೂರೀಧಾರಿಣಂ ಷಷ್ಠದೂತಮ್
 ಅವದತ್, ಫರಾತಾಪ್ತೀ ಮಹಾನದೇ ಯೇ ಚತ್ವಾರೋ ದೂತಾ ಬದ್ಧಾಃ ಸನ್ತಿ ತಾನ್ ಮೋಚಯ | 15 ತತಸ್ತದ್ವಿಷ್ಣು ತದ್ವಿನಸ್ಯ
 ತನ್ನಾಸ್ಯ ತದ್ವತ್ಸರಸ್ಯ ಚ ಕೃತೇ ನಿರೂಪಿತಾಸ್ತೇ ಚತ್ವಾರೋ ದೂತಾ ಮಾನವಾನಾಂ ತೃತೀಯಾಂಶಸ್ಯ ಬಧಾರ್ಥಂ ಮೋಚಿತಾಃ |
 16 ಅಪರಮ್ ಅಶ್ವಾರೋಹಿಸ್ಥಾನಾಂ ಸಂಖ್ಯಾ ಮಯಾಶ್ರಾವಿ, ತೇ ವಿಂಶತಿಕೋಟಿಯ ಆಸನ್ | 17 ಮಯಾ ಯೇ
 5ಶ್ಚಾ ಅಶ್ವಾರೋಹಿಣಶ್ಚ ದೃಷ್ಟಾಸ್ತು ಏತಾದೃಶಾಃ, ತೇಷಾಂ ವಹ್ನಿಸ್ವರೂಪಾಣಿ ನೀಲಪ್ರಸ್ವರಸ್ವರೂಪಾಣಿ ಗನ್ನಕಸ್ವರೂಪಾಣಿ ಚ
 ವರ್ಮಾಣ್ಯಾಸನ್, ವಾಜಿನಾಇ ಸಿಂಹಮೂರ್ಧಸದೃಶಾ ಮೂರ್ಧಾನಃ, ತೇಷಾಂ ಮುಖೇಭ್ಯೋ ವಹ್ನಿದೂಮಗನ್ನಕಾ ನಿರ್ಗಚ್ಛಂತಿ |
 18 ಏತೈಸ್ತಿದ್ಧಿ ದರ್ಶಣೈರರ್ಥತಸ್ತೇಷಾಂ ಮುಖೇಭ್ಯೋ ನಿರ್ಗಚ್ಛಂತಿ ವರ್ಹಿದೂಮಗನ್ನಕೈರ್ಮಾನುಷಾಣಾಂ ತುತೀಯಾಂಶೋ
 5ಘಾನಿ | 19 ತೇಷಾಂ ವಾಜಿನಾಂ ಬಲಂ ಮುಖೇಷು ಲಾಜ್ಞೂಲೇಷು ಚ ಸ್ಥಿತಂ, ಯತಸ್ತೇಷಾಂ ಲಾಜ್ಞೂಲಾನಿ ಸರ್ಪಾಕಾರಾಣಿ
 ಮಸ್ತಕವಿಶಿಷ್ಟಾನಿ ಚ ತೈರೇವ ತೇ ಹಿಂಸಂತಿ | 20 ಅಪರಮ್ ಅವಶಿಷ್ಟಾಯೇ ಮಾನವಾ ತೈ ದರ್ಶಣೈರ್ನ ಹತಾಸ್ತೇ ಯಥಾ
 ದೃಷ್ಟಿಶ್ರವಣಗಮನಶಕ್ತಿಹೀನಾನ್ ಸ್ವರ್ಣರೌಪ್ಯಪಿತ್ತಲಪ್ರಸ್ವರಕಾಷ್ಯಮಯಾನ್ ವಿಗ್ರಹಾನ್ ಭೂತಾಂಶ್ಚ ನ ಪೂಜಯಿಷ್ಯಂತಿ ತಥಾ
 ಸ್ವಹಸ್ತಾನಾಂ ಕ್ರಿಯಾಭ್ಯಃ ಸ್ವಮನಾಂಸಿ ನ ಪರಾವರ್ತಿತವನ್ತಃ 21 ಸ್ವಬದ್ಧಕುಹಕವ್ಯಭಿಚಾರಚೌರ್ಯೋಭ್ಯೋ 5ಪಿ ಮನಾಂಸಿ ನ
 ಪರಾವರ್ತಿತವನ್ತಃ |

10 ಅನನ್ತರಂ ಸ್ವರ್ಗಾದ್ ಅವರೋಹನ್ ಅಪರ ಏಕೋ ಮಹಾಬಲೋ ದೂತೋ ಮಯಾ ದೃಷ್ಟಃ, ಸ ಪರಿಹಿತಮೇಘಸ್ತಸ್ಯ
 ಶಿರಶ್ಚ ಮೇಘಧನುಷಾ ಭೂಷಿತಂ ಮುಖಮಣ್ಡಲಇ ಸೂರ್ಯ್ಯತುಲ್ಯಂ ಚರಣೌ ಚ ವಹ್ನಿಸ್ತಮ್ಭಸಮೌ | 2 ಸ ಸ್ವಕರೇಣ
 ವಿಸ್ತೀರ್ಣಮೇಕಂ ಕ್ಷುದ್ರಗ್ರನ್ಥಂ ಧಾರಯತಿ, ದಕ್ಷಿಣಚರಣೇನ ಸಮುದ್ರೇ ವಾಮಚರಣೇನ ಚ ಸ್ಥಲೇ ತಿಷ್ಠತಿ | 3 ಸ
 ಸಿಂಹಗರ್ಜನವದ್ ಉಚ್ಚೈಃಸ್ವರೇಣ ನ್ಯನದತ್ ನಿನಾದೇ ಕೃತೇ ಸಪ್ತ ಸ್ವನಿತಾನಿ ಸ್ವಕೀಯಾನ್ ಸ್ವನಾನ್ ಪ್ರಾಕಾಶಯನ್ | 4 ತೈಃ
 ಸಪ್ತ ಸ್ವನಿತ್ಯೈರ್ವಾಕ್ಯೇ ಕಥಿತೇ 5ಹಂ ತತ್ ಲೇಖಿತಮ್ ಉದ್ಯತ ಆಸಂ ಕಿನ್ನು ಸ್ವರ್ಗಾದ್ ವಾಗಿಯಂ ಮಯಾ ಶ್ರುತಾ ಸಪ್ತ ಸ್ವನಿತ್ಯೈ
 ಯದ್ ಯದ್ ಉಕ್ತಂ ತತ್ ಮುದ್ರಯಾಜ್ಞಯ ಮಾ ಲಿಖ | 5 ಅಪರಂ ಸಮುದ್ರಮೇದಿನ್ನೋಸ್ತಿಷ್ಯನ್ ಯೋ ದೂತೋ
 ಮಯಾ ದೃಷ್ಟಃ ಸ ಗಗನಂ ಪ್ರತಿ ಸ್ವದಕ್ಷಿಣಕರಮುತ್ಥಾಪ್ಯ 6 ಅಪರಂ ಸ್ವರ್ಗಾದ್ ಯಸ್ಯ ರವೋ ಮಯಾಶ್ರಾವಿ ಸ ಪುನ ಮಾರ್ಗಂ
 ಸಮ್ಯಾಖ್ಯಾವದತ್ ತ್ವಂ ಗತ್ವಾ ಸಮುದ್ರಮೇದಿನ್ನೋಸ್ತಿಷ್ಯತೋ ದೂತಸ್ಯ ಕರಾತ್ ತಂ ವಿಸ್ತೀರ್ಣ ಕ್ಷುದ್ರಗ್ರನ್ಥಂ ಗೃಹಾಣ, ತೇನ
 ಮಯಾ ದೂತಸಮೀಪಂ ಗತ್ವಾ ಕಥಿತಂ ಗ್ರನ್ಥೋ 5ಸೌ ದೀಯತಾಂ | (aiṅ g165) 7 ಕಿನ್ನು ತೂರೀಂ ವಾದಿಷ್ಯತಃ ಸಪ್ತಮದೂತಸ್ಯ
 ತೂರೀವಾದನಸಮಯ ಈಶ್ವರಸ್ಯ ಗುಪ್ತಾ ಮನ್ತ್ರಣಾ ತಸ್ಯ ದಾಸಾನ್ ಭವಿಷ್ಯದ್ವಾದಿನಃ ಪ್ರತಿ ತೇನ ಸುಸಂವಾದೇ ಯಥಾ ಪ್ರಕಾಶಿತಾ
 ತಥೈವ ಸಿದ್ಧಾ ಭವಿಷ್ಯತಿ | 8 ಅಪರಂ ಸ್ವರ್ಗಾದ್ ಯಸ್ಯ ರವೋ ಮಯಾಶ್ರಾವಿ ಸ ಪುನ ಮಾರ್ಗಂ ಸಮ್ಯಾಖ್ಯಾವದತ್ ತ್ವಂ ಗತ್ವಾ
 ಸಮುದ್ರಮೇದಿನ್ನೋಸ್ತಿಷ್ಯತೋ ದೂತಸ್ಯ ಕರಾತ್ ತಂ ವಿಸ್ತೀರ್ಣಂ ಕ್ಷುದ್ರಗ್ರನ್ಥಂ ಗೃಹಾಣ, 9 ತೇನ ಮಯಾ ದೂತಸಮೀಪಂ ಗತ್ವಾ
 ಕಥಿತಂ ಗ್ರನ್ಥೋ 5ಸೌ ದೀಯತಾಂ | ಸ ಮಾಮ್ ಅವದತ್ ತಂ ಗೃಹೀತ್ವಾ ಗಿಲ, ತವೋದರೇ ಸ ತಿಕ್ತರಸೋ ಭವಿಷ್ಯತಿ ಕಿನ್ನು
 ಮುಖೇ ಮಧುವತ್ ಸ್ವಾದು ಭವಿಷ್ಯತಿ | 10 ತೇನ ಮಯಾ ದೂತಸ್ಯ ಕರಾದ್ ಗ್ರನ್ಥೋ ಗೃಹೀತೋ ಗಿಲಿತಶ್ಚ | ಸ ತು ಮಮ

ಮುಖೇ ಮಧುವತ್ ಸ್ವಾದುರಾಸೀತ್ ಕಿನ್ವದನಾತ್ ಪರಂ ಮಮೋದರಸ್ತಿಕೃತಾಂ ಗತಃ | 11 ತತಃ ಸ ಮಾಮ್ ಅವದತ್ ಬಹೂನ್ ಜಾತಿವಂಶಭಾಷಾವದಿರಾಜಾನ್ ಅಧಿ ತ್ವಯಾ ಪುನ ಭವಿಷ್ಯದ್ವಾಕ್ಯಂ ವಕ್ತವ್ಯಂ |

11 ಅನನ್ತರಂ ಪರಿಮಾಣದಣ್ಣವರ್ ಏಕೋ ನಲೋ ಮಹ್ಯಮದಾಯಿ, ಸ ಚ ದೂತ ಉಪತಿಷ್ಠನ್ ಮಾಮ್ ಅವದತ್, ಉತ್ಥಾಯೇಶ್ವರಸ್ಯ ಮಂದಿರಂ ವೇದೀಂ ತತ್ರತ್ಯಸೇವಕಾಂಶ್ಚ ಮಿಮೀಷ್ವ | 2 ಕಿನ್ನು ಮಂದಿರಸ್ಯ ಬಹಿಃಪ್ರಾಚ್ಛಣಂ ತ್ವಜ ನ ಮಿಮೀಷ್ವ ಯತಸ್ತದ್ ಅನ್ಯಜಾತೀಯೇಭ್ಯೋ ದತ್ತಂ, ಪವಿತ್ರಂ ನಗರಇ್ಯ ದ್ವಿಚತ್ವಾರಿಂಶನ್ಮಾಸಾನ್ ಯಾವತ್ ತೇಷಾಂ ಚರಣೈ ಮರ್ದ್ವಿಷ್ಯತೇ | 3 ಪಶ್ಚಾತ್ ಮಮ ದ್ವಾಭ್ಯಾಂ ಸಾಕ್ಷಿಭ್ಯಾಂ ಮಯಾ ಸಾಮರ್ಥ್ಯಂ ದಾಯಿಷ್ಯತೇ ತಾವೃಷ್ಯಲೋಮಜವಸ್ತುಪರಿಹಿತೌ ಷಷ್ಯಧಿಕದ್ವಿಶತಾಧಿಕಸಹಸ್ರದಿನಾನಿ ಯಾವದ್ ಭವಿಷ್ಯದ್ವಾಕ್ಯಾನಿ ವದಿಷ್ಯತಃ | 4 ತಾವೇವ ಜಗದೀಶ್ವರಸ್ವಾನಿಕೇ ತಿಷ್ಯಂತೌ ಜಿವ್ಯಕ್ಷೌ ದೀಪವ್ಯಕ್ಷೌ ಚ | 5 ಯದಿ ಕೇಚಿತ್ ತೌ ಹಿಂಸಿತುಂ ಚೇಷ್ಟನ್ತೇ ತರ್ಹಿ ತಯೋ ವದನಾಭ್ಯಾಮ್ ಅಗ್ನಿ ನಿರ್ಗತ್ಯ ತಯೋಃ ಶತ್ರುನ್ ಭಸ್ಮೀಕರಿಷ್ಯತಿ | ಯಃ ಕಶ್ಚಿತ್ ತೌ ಹಿಂಸಿತುಂ ಚೇಷ್ಟತೇ ತೇನೈವಮೇವ ವಿನಿಷ್ಯವ್ಯಂ | 6 ತಯೋ ಭವಿಷ್ಯದ್ವಾಕ್ಯಕಥನದಿನೇಷು ಯಥಾ ವ್ಯಷ್ಟಿ ನ ಜಾಯತೇ ತಥಾ ಗಗನಂ ರೋದ್ಯಂ ತಯೋಃ ಸಾಮರ್ಥ್ಯಮ್ ಅಸ್ಮಿ, ಅಪರಂ ತೋಯಾನಿ ಶೋಣಿತರೂಪಾಣಿ ಕರ್ತುಂ ನಿಜಾಭಿಲಾಷಾತ್ ಮುಹುರ್ಮುಹುಃ ಸರ್ವವಿಧದಣ್ಣೈಃ ಪೃಥಿವೀಮ್ ಆಹನ್ತುಞ್ಚ ತಯೋಃ ಸಾಮರ್ಥ್ಯಮಸ್ಮಿ | 7 ಅಪರಂ ತಯೋಃ ಸಾಕ್ಷ್ಯೇ ಸಮಾಪ್ತೇ ಸತಿ ರಸಾತಲಾದ್ ಯೇನೋತ್ಥಿತವ್ಯಂ ಸ ಪಶುಸ್ವಾಭ್ಯಾಂ ಸಹ ಯುದ್ಧಾತ್ೌ ಜೇಷ್ಯತಿ ಹನಿಷ್ಯತಿ ಚ | (Abyssos g12) 8 ತತಸ್ತಯೋಃ ಪ್ರಭುರಪಿ ಯಸ್ಯಾಂ ಮಹಾಪುರ್ಯಾಂ ಕ್ರುಶೇ ಹತೋ ಽರ್ಧತೋ ಯಸ್ಯಾಃ ಪಾರಮಾರ್ಥಿಕನಾಮನೀ ಸಿದೋಮಂ ಮಿಸರಶ್ಚೇತಿ ತಸ್ಯಾ ಮಹಾಪುರ್ಯಾಂಃ ಸನ್ನಿವೇಶೇ ತಯೋಃ ಕುಣಪೇ ಸ್ವಾಸ್ಯತಃ | 9 ತತೋ ನಾನಾಜಾತೀಯಾ ನಾನಾವಂಶೀಯಾ ನಾನಾಭಾಷಾವಾದಿನೋ ನಾನಾದೇಶೀಯಾಶ್ಚ ಬಹವೋ ಮಾನವಾಃ ಸಾರ್ಥದಿನತ್ರಯಂ ತಯೋಃ ಕುಣಪೇ ನಿರೀಕ್ಷಿಷ್ಯಂತೇ, ತಯೋಃ ಕುಣಪಯೋಃ ಶ್ರುಶಾನೇ ಸ್ಥಾಪನಂ ನಾನುಜ್ಞಾಸ್ಯನ್ತಿ | 10 ಪೃಥಿವೀನಿವಾಸಿನಶ್ಚ ತಯೋ ಹೇತೋರಾನಂದಿಷ್ಯನ್ತಿ ಸುಖಭೋಗಂ ಕುರ್ವಂತಃ ಪರಸ್ಪರಂ ದಾನಾನಿ ಪ್ರೇಷಯಿಷ್ಯನ್ತಿ ಚ ಯತಸ್ವಾಭ್ಯಾಂ ಭವಿಷ್ಯದ್ವಾದಿಭ್ಯಾಂ ಪೃಥಿವೀನಿವಾಸಿನೋ ಯಾತನಾಂ ಪ್ರಾಪ್ತಾಃ | 11 ತಸ್ಮಾತ್ ಸಾರ್ಥದಿನತ್ರಯಾತ್ ಪರಮ್ ಈಶ್ವರಾತ್ ಜೀವನದಾಯಕ ಆತ್ಮನಿ ತೌ ಪ್ರವಿಷ್ಯೇ ತೌ ಚರಣೈರುದತಿಷ್ಯತಾಂ, ತೇನ ಯಾವನ್ತಸ್ವಾವಶ್ಯನ್ ತೇ ಽತೀವ ತ್ರಾಸಯುಕ್ತಾ ಅಭವನ್ | 12 ತತಃ ಪರಂ ತೌ ಸ್ವರ್ಗಾದ್ ಉಚ್ಛೈರಿದಂ ಕಥಯಂತಂ ರವಮ್ ಅಶ್ರಣುತಾಂ ಯುವಾಂ ಸ್ಥಾನಮ್ ಏತದ್ ಆರೋಹತಾಂ ತತಸ್ತಯೋಃ ಶತ್ರುಷು ನಿರೀಕ್ಷಮಾಣೇಷು ತೌ ಮೇಘೇನ ಸ್ವರ್ಗಮ್ ಆರೂಢವನ್ತೌ | 13 ತದ್ಗಣ್ಣೇ ಮಹಾಭೂಮಿಕಮ್ಪೇ ಜಾತೇ ಪುರ್ಯಾ ದಶಮಾಂಶಃ ಪತಿತಃ ಸಪ್ತಸಹಸ್ರಾಣಿ ಮಾನುಷಾಶ್ಚ ತೇನ ಭೂಮಿಕಮ್ಪೇನ ಹತಾಃ, ಅವಶಿಷ್ಣಾಶ್ಚ ಭಯಂ ಗತ್ವಾ ಸ್ವರ್ಗೀಯೇಶ್ವರಸ್ಯ ಪ್ರಶಂಸಾಮ್ ಅಕೀರ್ತಯನ್ | 14 ದ್ವಿತೀಯಃ ಸನ್ತಾಪೋ ಗತಃ ಪಶ್ಚ ತೃತೀಯಃ ಸನ್ತಾಪಸ್ತೂರ್ಣಮ್ ಆಗಚ್ಛತಿ | 15 ಅನನ್ತರಂ ಸಪ್ತದೂತೇನ ತೂರ್ಯಾಂ ವಾದಿತಾಯಾಂ ಸ್ವರ್ಗ ಉಚ್ಛೈಃ ಸ್ವರೈರ್ವಾಗಿಯಂ ಕೀರ್ತಿತಾ, ರಾಜತ್ವಂ ಜಗತೋ ಯದ್ಯದ್ ರಾಜ್ಯಂ ತದಧುನಾಭವತ್ | ಅಸ್ಮತ್ಪ್ರಭೋಽಸ್ತದೀಯಾಭಿಷಿಕ್ತಸ್ಯ ತಾರಕಸ್ಯ ಚ | ತೇನ ಚಾನನ್ತಕಾಲೀಯಂ ರಾಜತ್ವಂ ಪ್ರಕರಿಷ್ಯತೇ | | (a10n g165) 16 ಅಪರಮ್ ಈಶ್ವರಸ್ವಾನಿಕೇ ಸ್ವಕೀಯಸಿಂಹಾಸನೇಷೂಪವಿಷ್ಣಾಶ್ಚತುರ್ವಿಂಶತಿಪ್ರಾಚೀನಾ ಭುವಿ ನೃಜ್ಯೂಷಾ ಭೂಶ್ವೇಶ್ವರಂ ಪ್ರಣಮ್ಯವದನ್, 17 ಹೇ ಭೂತ ವರ್ತಮಾನಾಪಿ ಭವಿಷ್ಯಂಶ್ಚ ಪರೇಶ್ವರ | ಹೇ ಸರ್ವಶಕ್ತಿಮನ್ ಸ್ವಾಮಿನ್ ವಯಂ ತೇ ಕುರ್ಮ್ಹೇ ಸ್ವವಂ | ಯತ್ ತ್ವಯಾ ಕ್ರಿಯತೇ ರಾಜ್ಯಂ ಗೃಹೀತ್ವಾ ತೇ ಮಹಾಬಲಂ | 18 ವಿಜಾತೀಯೇಷು ಕುಪ್ಯತ್ಸು ಪ್ರಾದುರ್ಭೂತಾ ತವ ಕ್ರುಧಾ | ಮೃತಾನಾಮಪಿ ಕಾಲೋ ಽಸೌ ವಿಚಾರೋ ಭವಿತಾ ಯದಾ | ಭೃತ್ಯಾಶ್ಚ ತವ ಯಾವನ್ನೋ ಭವಿಷ್ಯದ್ವಾದಿಸಾಧವಃ | ಯೇ ಚ ಕ್ಷುದ್ರಾ ಮಹಾನ್ನೋ ವಾ ನಾಮತಸ್ತೇ ಹಿ ಬಿಭೃತಿ | ಯದಾ ಸರ್ವೇಭ್ಯಃ ಏತೇಭ್ಯೋ ವೇತನಂ ವಿತರಿಷ್ಯತೇ | ಗನ್ತವ್ಯಶ್ಚ ಯದಾ ನಾಶೋ ವಸುಧಾಯಾ ವಿನಾಶಕೈಃ | | 19 ಅನನ್ತರಮ್ ಈಶ್ವರಸ್ಯ ಸ್ವರ್ಗಸ್ಥಮಂದಿರಸ್ಯ ದ್ವಾರಂ ಮುಕ್ತಂ ತನ್ಮಂದಿರಮಧ್ಯೇ ಚ ನಿಯಮಮಞ್ಜೂಷಾ ದೃಶ್ಯಾಭವತ್, ತೇನ ತಡಿಶೋ ರವಾಃ ಸ್ತನಿತಾನಿ ಭೂಮಿಕಮ್ಪೋ ಗುರುತರಶಿಲಾವ್ಯಷ್ಟಿಶ್ಚೈತಾನಿ ಸಮಭವನ್ |

12 ತತಃ ಪರಂ ಸ್ವರ್ಗ ಮಹಾಚಿತ್ರಂ ದೃಷ್ಟಂ ಯೋಷಿದೇಕಾಸೀತ್ ಸಾ ಪರಿಹಿತಸೂರ್ಯ್ಯಾ ಚನ್ದ್ರಶ್ಚ ತಸ್ಯಾಶ್ವರಣಯೋರಧೋ ದ್ವಾದಶತಾರಾಣಾಂ ಕಿರೀಟಿಞ್ಚ ಶಿರಸ್ಸಾಸೀತ್ | 2 ಸಾ ಗರ್ಭವತೀ ಸತೀ ಪ್ರಸವವೇದನಯಾ ವೃಥಿತಾರ್ತರಾವಮ್ ಅಕರೋತ್ | 3 ತತಃ ಸ್ವರ್ಗೇ ಽಪರಮ್ ಏಕಂ ಚಿತ್ರಂ ದೃಷ್ಟಂ ಮಹಾನಾಗ ಏಕ ಉಪಾತಿಷ್ಯತ್ ಸ ಲೋಹಿತವರ್ಣಸ್ತಸ್ಯ ಸಪ್ತ ಶಿರಾಂಸಿ ಸಪ್ತ ಶೃಜ್ಞಾಣಿ ಶಿರಃಸು ಚ ಸಪ್ತ ಕಿರೀಟಾನ್ಯಾಸನ್ | 4 ಸ ಸ್ವಲಾಜ್ಞಾಲೇನ ಗಗನಸ್ಥನಕ್ಷತ್ರಾಣಾಂ ತೃತೀಯಾಂಶಮ್

ಅವಮೃಜ್ಯ ಪೃಥಿವ್ಯಾಂ ನೃಪಾತಯತ್ | ಸ ಏವ ನಾಗೋ ನವಜಾತಂ ಸನ್ನಾನಂ ಗ್ರಸಿತುಮ್ ಉದ್ಯತಸ್ತಸ್ಯಾಃ ಪ್ರಸವಿಷ್ಯಮಾಣಾಯಾ ಯೋಷಿತೋಃ 5 ನ್ನಿಕೇಃ 5 ತಿಷ್ಠತ್ | 5 ಸಾ ತು ಪುಂಸನ್ನಾನಂ ಪ್ರಸೂತಾ ಸ ಏವ ಲೌಹಮಯರಾಜದಕ್ಷಿಣ ಸರ್ವಜಾತೀಶ್ಚಾರಂಭಿಷ್ಠತಿ, ಕಿಚ್ಚ ತಸ್ಯಾಃ ಸನ್ನಾನಂ ಈಶ್ವರಸ್ಯ ಸಮೀಪಂ ತದೀಯಸಿಂಹಾಸನಸ್ಯ ಚ ಸನ್ನಿಧಿಮ್ ಉದ್ಯತಃ | 6 ಸಾ ಚ ಯೋಷಿತ ಪ್ರಾನ್ತರಂ ಪಲಾಯಿತಾ ಯತಸ್ತತ್ರೇಶ್ವರೇಣ ನಿರ್ಮಿತ ಅಶ್ರಮೇ ಷಷ್ಯಧಿಕಶತದ್ವಯಾದಿಕಸಹಸ್ರದಿನಾನಿ ತಸ್ಯಾಃ ಪಾಲನೇನ ಭವಿತವ್ಯಂ | 7 ತತಃ ಪರಂ ಸ್ವರ್ಗೇ ಸಂಗ್ರಾಮ ಉಪಾಪಿಷ್ಠತ್ ಮೀಖಾಯೇಲಸ್ತಸ್ಯ ದೂತಾಶ್ಚ ತೇನ ನಾಗೇನ ಸಹಾಯುಧ್ಯನ್ ತಥಾ ಸ ನಾಗಸ್ತಸ್ಯ ದೂತಾಶ್ಚ ಸಂಗ್ರಾಮಮ್ ಅಕುವರ್ಷನ್, ಕಿನ್ನು ಪ್ರಭವಿತುಂ ನಾಶಕ್ತುವನ್ 8 ಯತಃ ಸ್ವರ್ಗೇ ತೇಷಾಂ ಸ್ಥಾನಂ ಪುನರ್ನಾವಿದ್ಯತ | 9 ಅಪರಂ ಸ ಮಹಾನಾಗೋ ಽರ್ಥತೋ ದಿಯಾವಲಃ (ಅಪವಾದಕಃ) ಶಯತಾನಶ್ಚ (ವಿಪಕ್ಷಃ) ಇತಿ ನಾಮ್ನಾ ವಿಖ್ಯಾತೋ ಯಃ ಪುರಾತನಃ ಸರ್ಪಃ ಕೃತ್ವಂ ನರಲೋಕಂ ಭ್ರಾಮಯತಿ ಸ ಪೃಥಿವ್ಯಾಂ ನಿಪಾತಿತಸ್ತೇನ ಸಾರ್ಧಂ ತಸ್ಯ ದೂತಾ ಅಪಿ ತತ್ರ ನಿಪಾತಿತಾಃ | 10 ತತಃ ಪರಂ ಸ್ವರ್ಗೇ ಉಚ್ಚೈ ಭಾಷಮಾಣೋ ರವೋಃ 5 ಯಂ ಮಯಾಶ್ರಾವಿ, ತ್ರಾಣಂ ಶಕ್ತಿಶ್ಚ ರಾಜತ್ವಮಧುನ್ಯವೇಶ್ವರಸ್ಯ ನಃ | ತಥಾ ತೇನಾಭಿಷಿಕ್ತಸ್ಯ ತ್ರಾತುಃ ಪರಾಕ್ರಮೋ ಽಭವತ್ || ಯತೋ ನಿಪಾತಿತೋ ಽಸ್ಮಾಕಂ ಭ್ರಾತೃಣಾಂ ಸೋ ಽಭಿಯೋಜಕಃ | ಯೇನೇಶ್ವರಸ್ಯ ನಃ ಸಾಕ್ಷಾತ್ ತೇ ಽದೂಷ್ಯನ್ ದಿವಾನಿಶಂ || 11 ಮೇಷವತ್ಸಸ್ಯ ರಕ್ಷೇನ ಸ್ತಸಾಕ್ಷವಚನೇನ ಚ | ತೇ ತು ನಿರ್ಜಿತವನ್ತಸ್ಯ ನ ಚ ಸ್ನೇಹಮ್ ಅಕುವರ್ಷತ | ಪ್ರಾಣೋಷ್ಠಪಿ ಸ್ವಕೀಯೇಷು ಮರಣಸ್ಯೈವ ಸಜ್ಜಟೇ | 12 ತಸ್ಮಾದ್ ಆನಂದತು ಸ್ವರ್ಗೋ ಹ್ಯಷ್ಟನ್ತಾಂ ತನ್ನಿವಾಮಿನಃ | ಹಾ ಭೂಮಿಸಾಗರೌ ತಾಪೋ ಯುವಾಮೇವಾಕ್ರಮಿಷ್ಯತಿ | ಯುವಯೋರವತೀರ್ಣೋ ಯತ್ ಶ್ರೈತಾನೋಃ 5 ತೀವ ಕಾಪನಃ | ಅಲ್ಬೋ ಮೇ ಸಮಯೋ ಽನ್ಯೇತಚ್ಚಾಪಿ ತೇನಾವಗಮ್ಯತೇ | | 13 ಅನನ್ತರಂ ಸ ನಾಗಃ ಪೃಥಿವ್ಯಾಂ ಸ್ಯಂ ನಿಕ್ಷಿಪ್ತಂ ವಿಲೋಕ್ತು ತಾಂ ಪುತ್ರಪ್ರಸೂತಾಂ ಯೋಷಿತಮ್ ಉಪಾದೃವತ್ | 14 ತತಃ ಸಾ ಯೋಷಿತ ಯತ್ ಸ್ವಕೀಯಂ ಪ್ರಾನ್ತರಸ್ಥಾಶ್ರಮಂ ಪ್ರತ್ಯುತ್ತತಿತುಂ ಶಕ್ನುಯಾತ್ ತದರ್ಥಂ ಮಹಾಕುರರಸ್ಯ ಪಕ್ಷದ್ವಯಂ ತಸ್ತೈ ದತ್ತಂ, ಸಾ ತು ತತ್ರ ನಾಗತೋ ದೂರೇ ಕಾಲ್ಪಿಕಂ ಕಾಲದ್ವಯಂ ಕಾಲಾರ್ಧಙ್ಗ ಯಾವತ್ ಪಾಲ್ಯತೇ | 15 ಕಿಚ್ಚ ಸ ನಾಗಸ್ಥಾಂ ಯೋಷಿತಂ ಸ್ತೋತಸಾ ಪ್ಲಾವಯಿತುಂ ಸ್ವಮುಖಾತ್ ನದೀವತ್ ತೋಯಾನಿ ತಸ್ಯಾಃ ಪಶ್ಚಾತ್ ಪ್ರಾಕ್ಷಿಪತ್ | 16 ಕಿನ್ನು ಮೇದಿನೀ ಯೋಷಿತಮ್ ಉಪಕುವರ್ಷತೀ ನಿಜವದನಂ ವ್ಯಾದಾಯ ನಾಗಮುಖಾದ್ ಉದ್ಗೀರ್ಣಾಂ ನದೀಮ್ ಅಪಿವತ್ | 17 ತತೋ ನಾಗೋ ಯೋಷಿತೇ ಕ್ರುದ್ವಾ ತದ್ವಂಶಸ್ಯಾವಶಿಷ್ಟಲೋಕೈರರ್ಥತೋ ಯ ಈಶ್ವರಸ್ಯಾಜ್ಞಾಃ ಪಾಲಯನ್ತಿ ಯೇಶೋಃ ಸಾಕ್ಷ್ಯಂ ಧಾರಯನ್ತಿ ಚ ತೈಃ ಸಹ ಯೋದ್ಧುಂ ನಿರ್ಗತವಾನ್ |

13 ತತಃ ಪರಮಹಂ ಸಾಗರೀಯಸಿಕತಾಯಾಂ ತಿಷ್ಠನ್ ಸಾಗರಾದ್ ಉದ್ಭವ್ಯಮ್ ಏಕಂ ಪಶುಂ ದ್ಯುಷ್ಯವಾನ್ ತಸ್ಯ ದಶ ಶೃಜಾಣಿ ಸಪ್ತ ಶಿರಾಂಸಿ ಚ ದಶ ಶೃಜಾಣಿಷು ದಶ ಕಿರೀಟಾನಿ ಶಿರಃಸು ಚೇಶ್ವರನಿನ್ನಾಸೂಚಕಾನಿ ನಾಮಾನಿ ವಿದ್ಯನ್ತೇ | 2 ಮಯಾ ದ್ಯುಷ್ಯಃ ಸ ಪಶುಶ್ಚಿತ್ರವ್ಯಾಪ್ತಸ್ಯ ದಶಃ ಕಿನ್ನು ತಸ್ಯ ಚರಣೌ ಭಲ್ಲೂಕಸ್ಯೇವ ವದನಙ್ಗ ಸಿಂಹವದನಮಿವ | ನಾಗನೇ ತಸ್ತೈ ಸ್ತ್ರೀಯಪರಾಕ್ರಮಃ ಸ್ತ್ರೀಯಂ ಸಿಂಹಾಸನಂ ಮಹಾಧಿಪತ್ಯೆ ಇಚ್ಛಾದಾಯಿ | 3 ಮಯಿ ನಿರೀಕ್ಷಮಾಣೇ ತಸ್ಯ ಶಿರಸಾಮ್ ಏಕಮ್ ಅನ್ತಕಾಘಾತೇನ ಛೇದಿತಮಿವಾದ್ಯಶ್ಚತ, ಕಿನ್ನು ತಸ್ಯಾನ್ತಕಕ್ಷತಸ್ಯ ಪ್ರತೀಕಾರೋ ಽಕ್ರಿಯತ ತತಃ ಕೃತ್ನೋ ನರಲೋಕಸ್ಯಂ ಪಶುಮಧಿ ಚಮತ್ಕಾರಂ ಗತಃ, 4 ಯಶ್ಚ ನಾಗಸ್ತಸ್ಮೈ ಪಶವೇ ಸಾಮರ್ಥ್ಯಂ ದತ್ತವಾನ್ ಸರ್ವೇ ತಂ ಪ್ರಾಣಮಾನ್ ಪಶುಮಪಿ ಪ್ರಣಮನ್ತೋ ಽಕಥಯನ್, ಕೋ ವಿದ್ಯತೇ ಪಶೋಸ್ತುಲ್ಯಸ್ಯೇನ ಕೋ ಯೋದ್ಧುಮರ್ಹತಿ | 5 ಅನನ್ತರಂ ತಸ್ತೈ ದರ್ಪವಾಕ್ಯೇಶ್ವರನಿನ್ನಾವಾದಿ ವದನಂ ದ್ವಿಚತ್ವಾರಿಂಶನ್ಮಾಸಾನ್ ಯಾವದ್ ಅವಸ್ಥಿತೇಃ ಸಾಮರ್ಥ್ಯ ಇಚ್ಛಾದಾಯಿ | 6 ತತಃ ಸ ಈಶ್ವರನಿನ್ನನಾರ್ಥಂ ಮುಖಂ ವ್ಯಾದಾಯ ತಸ್ಯ ನಾಮ ತಸ್ಯಾವಾಸಂ ಸ್ವರ್ಗನಿವಾಸಿನಶ್ಚ ನಿನ್ನಿತುಮ್ ಆರಭತ | 7 ಅಪರಂ ಧಾರ್ಮ್ಯಕೈಃ ಸಹ ಯೋಧನಸ್ಯ ತೇಷಾಂ ಪರಾಜಯಸ್ಯ ಚಾನುಮತಿಃ ಸರ್ವಜಾತೀಯಾನಾಂ ಸರ್ವವಂಶೀಯಾನಾಂ ಸರ್ವಭಾಷಾವಾದಿನಾಂ ಸರ್ವದೇಶೀಯಾನಾ ಇಧಿಪತ್ಯಮಪಿ ತಸ್ಮಾ ಅದಾಯಿ | 8 ತತೋ ಜಗತಃ ಸೃಷ್ಟಿಕಾಲಾತ್ ಛೇದಿತಸ್ಯ ಮೇಷವತ್ಸಸ್ಯ ಜೀವನಪುಸ್ತಕೇ ಯಾವತಾಂ ನಾಮಾನಿ ಲಿಖಿತಾನಿ ನ ವಿದ್ಯನ್ತೇ ತೇ ಪೃಥಿವೀನಿವಾಸಿನಃ ಸರ್ವೇ ತಂ ಪಶುಂ ಪ್ರಾಣಂ ಸ್ಯನ್ತಿ | 9 ಯಸ್ಯ ಶ್ರೋತ್ರಂ ವಿದ್ಯತೇ ಸ ಶೃಣೋತು | 10 ಯೋ ಜನೋ ಽಪರಾನ್ ವನ್ನೀಕೃತ್ಯ ನಯತಿ ಸ ಸ್ವಯಂ ವನ್ನೀಭೂಯ ಸ್ಥಾನಾನ್ತರಂ ಗಮಿಷ್ಯತಿ, ಯಶ್ಚ ಖಜ್ಜೀನ ಹನ್ತಿ ಸ ಸ್ವಯಂ ಖಜ್ಜೀನ ಘನಿಷ್ಯತೇ | ಅತ್ರ ಪವಿತ್ರಲೋಕಾನಾಂ ಸಹಿಷ್ಣುತಯಾ ವಿಶ್ವಾಸೇನ ಚ ಪ್ರಕಾಶಿತವ್ಯಂ | 11 ಅನನ್ತರಂ ಪೃಥಿವೀತ ಉದ್ಭವ್ಯಮ್ ಅಪರ ಏಕಃ ಪಶು ಮರ್ಯಾ ದ್ಯುಷ್ಯಃ ಸ ಮೇಷಶಾವಕಮ್ ಶೃಜದ್ವಯವಿಶಿಷ್ಟ ಅಸೀತ್ ನಾಗವಚ್ಚಾಭಾಷತ | 12 ಸ ಪ್ರಥಮಪಶೋರನ್ನಿಕೇ ತಸ್ಯ ಸರ್ವಂ ಪರಾಕ್ರಮಂ ವ್ಯವಹರತಿ ವಿಶೇಷತೋ

ಯಸ್ಯ ಪ್ರಥಮಪಶೋರನ್ನಿಕಕ್ಷತಂ ಪ್ರತೀಕಾರಂ ಗತಂ ತಸ್ಯ ಪೂಜಾಂ ಪೃಥಿವೀಂ ತನ್ನಿವಾಸಿನಶ್ಚ ಕಾರಯತಿ | 13 ಅಪರಂ ಮಾನವಾನಾಂ ಸಾಕ್ಷಾದ್ ಆಕಾಶತೋ ಭುವಿ ವಹ್ನಿವರ್ಷಣಾದೀನಿ ಮಹಾಚಿತ್ತಾಣಿ ಕರೋತಿ | 14 ತಸ್ಯ ಪಶೋಃ ಸಾಕ್ಷಾದ್ ಯೇಷಾಂ ಚಿತ್ರಕರ್ಮಣಾಂ ಸಾಧನಾಯ ಸಾಮರ್ಥ್ಯಂ ತಸ್ಮೈ ದತ್ತಂ ತೈಃ ಸ ಪೃಥಿವೀನಿವಾಸಿನೋ ಭ್ರಾಮಯತಿ, ವಿಶೇಷತೋ ಯಃ ಪಶುಃ ಖಜ್ಜೇನ ಕ್ಷತಯುಕ್ತೋ ಭೂತ್ವಾಪ್ಯಜೀವತ್ ತಸ್ಯ ಪ್ರತಿಮಾನಿರ್ಮಾಣಂ ಪೃಥಿವೀನಿವಾಸಿನ ಆದಿಶತಿ | 15 ಅಪರಂ ತಸ್ಯ ಪಶೋಃ ಪ್ರತಿಮಾ ಯಥಾ ಭಾಷತೇ ಯಾವನ್ನಶ್ಚ ಮಾನವಾಸ್ತಾಂ ಪಶುಪ್ರತಿಮಾಂ ನ ಪೂಜಯಂತಿ ತೇ ಯಥಾ ಹನ್ಯಂತೇ ತಥಾ ಪಶುಪ್ರತಿಮಾಯಾಃ ಪ್ರಾಣಪ್ರತಿಷ್ಠಾರ್ಥಂ ಸಾಮರ್ಥ್ಯಂ ತಸ್ಮಾ ಅದಾಯಿ | 16 ಅಪರಂ ಕ್ಷುದ್ರಮಹದ್ಧನಿದರಿದ್ರಮುಕ್ತದಾಸಾನ್ ಸರ್ವ್ವಾನ್ ದಕ್ಷಿಣಕರೇ ಭಾಲೇ ವಾ ಕಲಜ್ಜಂ ಗ್ರಾಹಯತಿ | 17 ತಸ್ಮಾದ್ ಯೇ ತಂ ಕಲಜ್ಜಮರ್ಥತಃ ಪಶೋ ನಾಮ ತಸ್ಯ ನಾಮ್ಯುಃ ಸಂಖ್ಯಾಜ್ಜಂ ವಾ ಧಾರಯಂತಿ ತಾನ್ ವಿನಾ ಪರೇಣ ಕೇನಾಪಿ ಕ್ರಯವಿಕ್ರಯೇ ಕರ್ತುಂ ನ ಶಕ್ಯೇತೇ | 18 ಅತ್ರ ಜ್ಞಾನೇನ ಪ್ರಕಾಶಿತವ್ಯಂ | ಯೋ ಬುದ್ಧಿವಿಶಿಷ್ಟಃ ಸ ಪಶೋಃ ಸಂಖ್ಯಾಂ ಗಣಯತು ಯತಃ ಸಾ ಮಾನವಸ್ಯ ಸಂಖ್ಯಾ ಭವತಿ | ಸಾ ಚ ಸಂಖ್ಯಾ ಷಟ್ಷಷ್ಟ್ಯಧಿಕಷಟ್ಪತಾನಿ |

14 ತತಃ ಪರಂ ನಿರೀಕ್ಷಮಾಣೇನ ಮಯಾ ಮೇಷಶಾವಕೋ ದೃಷ್ಟಃ ಸ ಸಿಯೋನಪರ್ವತಸ್ಯೋಪರ್ಯುತಿಷ್ಯತ್, ಅಪರಂ ಯೇಷಾಂ ಭಾಲೇಷು ತಸ್ಯ ನಾಮ ತತ್ತಿತುಶ್ಚ ನಾಮ ಲಿಖಿತಮಾಸ್ತೇ ತಾದೃಶಾಶ್ಚತುಶ್ಚತ್ವಾರಿಂಶತ್ಕರ್ಮಾಧಿಕಾ ಲಕ್ಷಲೋಕಾಸ್ತೇನ ಸಾರ್ಧಮ್ ಆಸನ್ | 2 ಅನನ್ತರಂ ಬಹುತೋಯಾನಾಂ ರವ ಇವ ಗುರುತರಸ್ತನಿತ್ಸ್ಯ ಚ ರವ ಇವ ಏಕೋ ರವಃ ಸ್ವರ್ಗತ್ ಮಯಾಶ್ರಾವಿ | ಮಯಾ ಶ್ರುತಃ ಸ ರವೋ ವೀಣಾವಾದಕಾನಾಂ ವೀಣಾವಾದನಸ್ಯ ಸದೃಶಃ | 3 ಸಿಂಹಸನಸ್ಥಾನಿಕೇ ಪ್ರಾಣಿಚತುಷ್ಟಯಸ್ಯ ಪ್ರಾಚೀನವರ್ಗಸ್ಯ ಚಾನಿಕೇ ಽಪಿ ತೇ ನವೀನಮೇಕಂ ಗೀತಮ್ ಅಗಾಯನ್ ಕಿನ್ನು ಧರಣೀತಃ ಪರಿಕ್ರೀತಾನ್ ತಾನ್ ಚತುಶ್ಚತ್ವಾರಿಂಶತ್ಕರ್ಮಾಧಿಕಲಕ್ಷಲೋಕಾನ್ ವಿನಾ ನಾಪರೇಣ ಕೇನಾಪಿ ತದ್ ಗೀತಂ ಶಿಕ್ಷಿತಂ ಶಕ್ಯತೇ | 4 ಇಮೇ ಯೋಷಿತಾಂ ಸಜ್ಜೇನ ನ ಕಲಜೈತಾ ಯತಸ್ತೇ ಽಮೈಥುನಾ ಮೇಷಶಾವಕೋ ಯತ್ ಕಿಮಪಿ ಸ್ಥಾನಂ ಗಚ್ಛೇತ್ ತತ್ಸರ್ವಸ್ಮಿನ್ ಸ್ಥಾನೇ ತಮ್ ಅನುಗಚ್ಛಂತಿ ಯತಸ್ತೇ ಮನುಷ್ಯಾಣಾಂ ಮಧ್ಯತಃ ಪ್ರಥಮಫಲಾನೀವೇಶ್ವರಸ್ಯ ಮೇಷಶಾವಕಸ್ಯ ಚ ಕೃತೇ ಪರಿಕ್ರೀತಾಃ | 5 ತೇಷಾಂ ವದನೇಷು ಚಾನ್ಯತಂ ಕಿಮಪಿ ನ ವಿದ್ಯತೇ ಯತಸ್ತೇ ನಿದೋಷಿಣಾ ಈಶ್ವರಸಿಂಹಾಸನಸ್ಥಾನಿಕೇ ತಿಷ್ಠಂತಿ | 6 ಅನನ್ತರಮ್ ಆಕಾಶಮದ್ಯೇನೋಡ್ಡೀಯಮಾನೋ ಽಪರ ಏಕೋ ದೂತೋ ಮಯಾ ದೃಷ್ಟಃ ಸೋ ಽನನ್ತಕಾಲೀಯಂ ಸುಸಂವಾದಂ ಧಾರಯತಿ ಸ ಚ ಸುಸಂವಾದಃ ಸರ್ವ್ವಜಾತೀಯಾನ್ ಸರ್ವ್ವವಂಶೀಯಾನ್ ಸರ್ವ್ವಭಾಷಾವಾದಿನಃ ಸರ್ವ್ವದೇಶೀಯಾಂಶ್ಚ ಪೃಥಿವೀನಿವಾಸಿನಃ ಪ್ರತಿ ತೇನ ಘೋಷಿತವ್ಯಃ | (aiṛṇios g166) 7 ಸ ಉಚ್ಛೇಃಸ್ವರೇಣೇದಂ ಗದತಿ ಯೂಯಮೀಶ್ವರಾದ್ ಬಿಭೀತ ತಸ್ಯ ಸ್ವಪಂ ಕುರುತ ಚ ಯತಸ್ತದೀಯವಿಚಾರಸ್ಯ ದಣ್ಣ ಉಪಾತಿಷ್ಯತ್ ತಸ್ಮಾದ್ ಆಕಾಶಮಣ್ಣಲಸ್ಯ ಪೃಥಿವ್ಯಾಃ ಸಮುದ್ರಸ್ಯ ತೋಯಪ್ರಸವಣಾನಾಂಶ್ಚ ಸ್ಪಷ್ಟಾಯುಷ್ಕಾಭಿಃ ಪ್ರಣಮ್ಯತಾಂ | 8 ತತ್ಪಶ್ಚಾದ್ ದ್ವಿತೀಯ ಏಕೋ ದೂತ ಉಪಸ್ಥಾಯಾದದತ್ ಪತಿತಾ ಪತಿತಾ ಸಾ ಮಹಾಬಾಲಿ ಯಾ ಸರ್ವ್ವಜಾತೀಯಾನ್ ಸ್ವಕೀಯಂ ವ್ಯಭಿಚಾರರೂಪಂ ಕ್ರೋಧಮದಮ್ ಅಪಾಯಯತ್ | 9 ತತ್ಪಶ್ಚಾದ್ ತೃತೀಯೋ ದೂತ ಉಪಸ್ಥಾಯೋಚ್ಛೈರವದತ್, ಯಃ ಕಶ್ಚಿತ ತಂ ಶಶುಂ ತಸ್ಯ ಪ್ರತಿಮಾಂ ಪ್ರಾಣಮತಿ ಸ್ವಭಾಲೇ ಸ್ವಕರೇ ವಾ ಕಲಜ್ಜಂ ಗೃಹ್ಣಾತಿ ಚ 10 ಸೋ ಽಪೀಶ್ವರಸ್ಯ ಕ್ರೋಧಪಾತ್ರೇ ಸ್ಥಿತಮ್ ಅಮಿಶ್ರಿತಂ ಮದತ್ ಅರ್ಥತ ಈಶ್ವರಸ್ಯ ಕ್ರೋಧಮದಂ ಪಾಸ್ಯತಿ ಪವಿತ್ರದೂತಾನಾಂ ಮೇಷಶಾವಕಸ್ಯ ಚ ಸಾಕ್ಷಾದ್ ವಹ್ನಿಗನ್ನಕಯೋ ಯಾತನಾಂ ಲಪ್ಸ್ಯತೇ ಚ | 11 ತೇಷಾಂ ಯಾತನಾಯಾ ಧೂಮೋ ಽನನ್ತಕಾಲಂ ಯಾವದ್ ಉದ್ಗಮಿಷ್ಯತಿ ಯೇ ಚ ಪಶುಂ ತಸ್ಯ ಪ್ರತಿಮಾಂ ಪೂಜಯಂತಿ ತಸ್ಯ ನಾಮೋ ಽಜ್ಜಂ ವಾ ಗೃಹ್ಣಂತಿ ತೇ ದಿವಾನಿಶಂ ಕಚ್ಚನ ವಿರಾಮಂ ನ ಪಾಪ್ಯಂತಿ | (aiṛṇ g165) 12 ಯೇ ಮಾನವಾ ಈಶ್ವರಸ್ಯಾಜ್ಞಾ ಯೇಶೌ ವಿಶ್ವಾಸ್ಯಾಃ ಪಾಲಯಂತಿ ತೇಷಾಂ ಪವಿತ್ರಲೋಕಾನಾಂ ಸಹಿಷ್ಣುತಯಾತ್ರ ಪ್ರಕಾಶಿತವ್ಯಂ | 13 ಅಪರಂ ಸ್ವರ್ಗತ್ ಮಯಾ ಸಹ ಸಮ್ನಾಷಮಾಣ ಏಕೋ ರವೋ ಮಯಾಶ್ರಾವಿ ತೇನೋಕ್ತಂ ತ್ವಂ ಲಿಖ, ಇದಾನೀಮಾರಭ್ಯ ಯೇ ಪ್ರಭೌ ಮ್ಪ್ರಿಯಂತೇ ತೇ ಮೃತಾ ಧನ್ಯಾ ಇತಿ; ಆತ್ಮಾ ಭಾಷತೇ ಸತ್ಯಂ ಸ್ವಶ್ರಮೇಭ್ಯಸ್ತೈರ್ವಿರಾಮಃ ಪ್ರಾಪ್ತವ್ಯಃ ತೇಷಾಂ ಕರ್ಮಾಣಿ ಚ ತಾನ್ ಅನುಗಚ್ಛಂತಿ | 14 ತದನನ್ತರಂ ನಿರೀಕ್ಷಮಾಣೇನ ಮಯಾ ಶ್ವೇತವರ್ಣ ಏಕೋ ಮೇಘೋ ದೃಷ್ಟಸ್ತನ್ಮೇಘಾರೂಢೋ ಜನೋ ಮಾನವಪತ್ರಾಕೃತಿರಸ್ತಿ ತಸ್ಯ ಶಿರಸಿ ಸುವರ್ಣಕಿರೀಟಂ ಕರೇ ಚ ತೀಕ್ಷ್ಣಂ ದಾತ್ರಂ ತಿಷ್ಠತಿ | 15 ತತಃ ಪರಮ್ ಅನ್ಯ ಏಕೋ ದೂತೋ ಮಂದಿರಾತ್ ನಿರ್ಗತ್ಯೋಚ್ಛೇಃಸ್ವರೇಣ ತಂ ಮೇಘಾರೂಢಂ ಸಮ್ನಾಷ್ಯವದತ್ ತ್ವಯಾ ದಾತ್ರಂ ಪ್ರಸಾರ್ಯುಃ ಶಸ್ಯಚ್ಛೇದನಂ ತ್ರಿಯತಾಂ ಶಸ್ಯಚ್ಛೇದನಸ್ಯ ಸಮಯ ಉಪಸ್ಥಿತೋ ಯತೋ ಮೇದಿನ್ಯಾಃ ಶಸ್ಯಾನಿ ಪರಿಪಕ್ಕಾನಿ | 16 ತತಸ್ತೇನ

ಮೇಘಾರೋಹೇನ ಪೃಥಿವ್ಯಾಂ ದಾತ್ರಂ ಪ್ರಸಾರ್ಯೃ ಪೃಥಿವ್ಯಾಃ ಶಸ್ತುಚ್ಛೇದನಂ ಕೃತಂ | 17 ಅನನ್ತರಮ್ ಅಪರ ಏಕೋ ದೂತಃ ಸ್ವರ್ಗಸ್ಥಮನ್ದಿರಾತ್ ನಿರ್ಗತಃ ಸೋ ಽಪಿ ತೀಕ್ಷ್ಣಂ ದಾತ್ರಂ ಧಾರಯತಿ | 18 ಅಪರಮ್ ಅನ್ಯ ಏಕೋ ದೂತೋ ವೇದಿತೋ ನಿರ್ಗತಃ ಸ ವಹ್ನೇರಧಿಪತಿಃ ಸ ಉಚ್ಛ್ರೀಸ್ವರೇಣ ತಂ ತೀಕ್ಷ್ಣದಾತ್ರಧಾರಿಣಂ ಸಮ್ಯಾಷ್ಯಾವದತ್ ತ್ವಯಾ ಸ್ವಂ ತೀಕ್ಷ್ಣಂ ದಾತ್ರಂ ಪ್ರಸಾರ್ಯೃ ಮೇದಿನ್ಯಾ ದ್ರಾಕ್ಷಾಗುಚ್ಛ್ರೀಚ್ಛೇದನಂ ಕ್ರಿಯತಾಂ ಯತಸ್ತತ್ಪಲಾನಿ ಪರಿಣತಾನಿ | 19 ತತಃ ಸ ದೂತಃ ಪೃಥಿವ್ಯಾಂ ಸ್ವದಾತ್ರಂ ಪ್ರಸಾರ್ಯೃ ಪೃಥಿವ್ಯಾ ದ್ರಾಕ್ಷಾಫಲಚ್ಛೇದನಮ್ ಅಕರೋತ್ ತತ್ಪಲಾನಿ ಚೇಶ್ವರಸ್ಯ ಕ್ರೋಧಸ್ವರೂಪಸ್ಯ ಮಹಾಕುಣ್ಡಸ್ಯ ಮದ್ಯಂ ನಿರಕ್ಷಿಪತ್ | 20 ತತ್ಕುಣ್ಡಸ್ಥಫಲಾನಿ ಚ ಬಹಿ ಮರ್ದ್ವಿತಾನಿ ತತಃ ಕುಣ್ಡಮಧ್ಯಾತ್ ನಿರ್ಗತಂ ರಕ್ತಂ ಕ್ರೋಶಶತಪರ್ಯನ್ತಮ್ ಅಶ್ವಾನಾಂ ಖಲೀನಾನ್ ಯಾವದ್ ವ್ಯಾಪ್ನೋತ್ |

15 ತತಃ ಪರಮ್ ಅಹಂ ಸ್ವರ್ಗೇ ಽಪರಮ್ ಏಕಮ್ ಅದ್ಭುತಂ ಮಹಾಚಿಹ್ನಂ ದೃಷ್ಟವಾನ್ ಅರ್ಥತೋ ಯೈ ದರ್ಶ್ಣೈರೀಶ್ವರಸ್ಯ ಕೋಪಃ ಸಮಾಪ್ತಿಂ ಗಮಿಷ್ಯತಿ ತಾನ್ ದಕ್ಷಾನ್ ಧಾರಯಂತಃ ಸಪ್ತ ದೂತಾ ಮಯಾ ದೃಷ್ಟಾಃ | 2 ವಹ್ನಿಮಿತ್ರಿತಸ್ಯ ಕಾಚಮಯಸ್ಯ ಜಲಾಶಯಸ್ಯಾಕೃತಿರಪಿ ದೃಷ್ಟಾ ಯೇ ಚ ಪಶೋಸ್ತತ್ಪ್ರತಿಮಾಯಾಸ್ತನ್ಮಾಂವೋ ಽಜ್ಯಸ್ಯ ಚ ಪ್ರಭೂತವನ್ತಸೈ ತಸ್ಯ ಕಾಚಮಯಜಲಾಶಯಸ್ಯ ತೀರೇ ತಿಷ್ಠಂತಃ ಈಶ್ವರೀಯವೀಣಾ ಧಾರಯಂತಿ, 3 ಈಶ್ವರದಾಸಸ್ಯ ಮೂಸಸೋ ಗೀತಂ ಮೇಷಶಾವಕಸ್ಯ ಚ ಗೀತಂ ಗಾಯನ್ತೋ ವದಂತಿ, ಯಥಾ, ಸರ್ವಶಕ್ತಿವಿಶಿಷ್ಟಸ್ತಂ ಹೇ ಪ್ರಭೋ ಪರಮೇಶ್ವರ | ತ್ವದೀಯಸರ್ವಕರ್ಮಾಣಿ ಮಹಾನ್ತಿ ಚಾದ್ಯುತಾನಿ ಚ | ಸರ್ವಪುಣ್ಯವತಾಂ ರಾಜನ್ ಮಾರ್ಗಾ ನ್ಯಾಯ್ಯಾ ಋತಾಶ್ಚ ತೇ | 4 ಹೇ ಪ್ರಭೋ ನಾಮಧೇಯಾತ್ತೇ ಕೋ ನ ಭೀತಿಂ ಗಮಿಷ್ಯತಿ | ಕೋ ವಾ ತ್ವದೀಯನಾಮ್ನಶ್ಚ ಪ್ರಶಂಸಾಂ ನ ಕರಿಷ್ಯತಿ | ಕೇವಲಸ್ತಂ ಪವಿತ್ರೋ ಽಸಿ ಸರ್ವಜಾತೀಯಮಾನವಾಃ | ತ್ವಾಮೇವಾಭಿಪ್ರಣಂಸಂತಿ ಸಮಾಗತ್ಯ ತ್ವದನ್ತಿಕಂ | ಯಸ್ಮಾತ್ಪವ ವಿಚಾರಾಜ್ಞಾಃ ಪ್ರಾದುರ್ಭಾವಂ ಗತಾಃ ಕಿಲ | 5 ತದನನ್ತರಂ ಮಯಿ ನಿರೀಕ್ಷಮಾಣೇ ಸತಿ ಸ್ವರ್ಗೇ ಸಾಕ್ಷ್ಯವಾಸಸ್ಯ ಮನ್ದಿರಸ್ಯ ದ್ವಾರಂ ಮುಕ್ತಂ | 6 ಯೇ ಚ ಸಪ್ತ ದೂತಾಃ ಸಪ್ತ ದಕ್ಷಾನ್ ಧಾರಯಂತಿ ತೇ ತಸ್ಮಾತ್ ಮನ್ದಿರಾತ್ ನಿರಗಚ್ಛನ್ | ತೇಷಾಂ ಪರಿಚ್ಛದಾ ನಿರ್ಮಲಶೃಭ್ರವರ್ಣವಸ್ತ್ರನಿರ್ಮಿತಾ ವಕ್ಷಾಂಸಿ ಚ ಸುವರ್ಣಶೃಭ್ರಲೈ ವೇರ್ಷ್ಣಿತಾನ್ಯಾಸನ್ | 7 ಅಪರಂ ಚತುರ್ಣಾಂ ಪ್ರಾಣಿನಾಮ್ ಏಕಸೈಭ್ಯಃ ಸಪ್ತದೂತೇಭ್ಯಃ ಸಪ್ತಸುವರ್ಣಕಂಸಾನ್ ಅದದಾತ್ | (aiōn g165) 8 ಅನನ್ತರಮ್ ಈಶ್ವರಸ್ಯ ತೇಜಃಪ್ರಭಾವಕಾರಣಾತ್ ಮನ್ದಿರಂ ಧೂಮೇನ ಪರಿಪೂರ್ಣಂ ತಸ್ಮಾತ್ ತೈಃ ಸಪ್ತದೂತೈಃ ಸಪ್ತದಕ್ಷಾನ್ಯಾಂ ಸಮಾಪ್ತಿಂ ಯಾವತ್ ಮನ್ದಿರಂ ಕೇನಾಪಿ ಪ್ರವೇಷ್ಣಂ ನಾಶಕ್ಯತ |

16 ತತಃ ಪರಂ ಮನ್ದಿರಾತ್ ತಾನ್ ಸಪ್ತದೂತಾನ್ ಸಮ್ಯಾಷಮಾಣ ಏಷ ಮಹಾರವೋ ಮಯಾಶ್ರಾವಿ, ಯೂಯಂ ಗತ್ವಾ ತೇಭ್ಯಃ ಸಪ್ತಕಂಸೈಃ ಈಶ್ವರಸ್ಯ ಕ್ರೋಧಂ ಪೃಥಿವ್ಯಾಂ ಸ್ರಾವಯತ | 2 ತತಃ ಪ್ರಥಮೋ ದೂತೋ ಗತ್ವಾ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಪೃಥಿವ್ಯಾಮ್ ಅಸ್ರಾವಯತ್ ತಸ್ಮಾತ್ ಪಶೋಃ ಕಲಜ್ಜಧಾರಿಣಾಂ ತತ್ಪ್ರತಿಮಾಪೂಜಕಾನಾಂ ಮಾನವಾನಾಂ ಶರೀರೇಷು ವ್ಯಥಾಜನಕಾ ದುಷ್ಟವಕ್ಷಾ ಅಭವನ್ | 3 ತತಃ ಪರಂ ದ್ವಿತೀಯೋ ದೂತಃ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಸಮುದ್ರೇ ಽಸ್ರಾವಯತ್ ತೇನ ಸ ಕುಣಪಸ್ತಶೋಣಿತರೂಪಭವತ್ ಸಮುದ್ರೇ ಸ್ಥಿತಾಶ್ಚ ಸರ್ವೇ ಪ್ರಾಣಿನೋ ಮೃತ್ಯುಂ ಗತಾಃ | 4 ಅಪರಂ ತೃತೀಯೋ ದೂತಃ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಸರ್ವಂ ನದೀಷು ಜಲಪ್ರಸ್ರವಣೇಷು ಚಾಸ್ರಾವಯತ್ ತತ್ಸ್ಮಾನಿ ರಕ್ತಮಯಾನ್ಯಭವನ್ | ಅಪರಂ ತೋಯಾನಾಮ್ ಅಧಿಪಸ್ಯ ದೂತಸ್ಯ ವಾಗಿಯಂ ಮಯಾ ಶ್ರುತಾ | 5 ವರ್ತಮಾನಶ್ಚ ಭೂತಶ್ಚ ಭವಿಷ್ಯಂಶ್ಚ ಪರಮೇಶ್ವರಃ | ತ್ವಮೇವ ನ್ಯಾಯ್ಯಕಾರೀ ಯದ್ ಏತಾದ್ಯತ್ ತ್ವಂ ವ್ಯಚಾರಯಃ | 6 ಭವಿಷ್ಯದ್ವಾದಿಸಾಧೂನಾಂ ರಕ್ತಂ ತೈರೇವ ಪಾತಿತಂ | ಶೋಣಿತಂ ತ್ವನ್ತು ತೇಭ್ಯೋ ಽದಾಸ್ತತ್ನಾನಂ ತೇಷು ಯುಚ್ಯತೇ | 7 ಅನನ್ತರಂ ವೇದೀತೋ ಭಾಷಮಾಣಸ್ಯ ಕಸ್ಯಚಿದ್ ಅಯಂ ರವೋ ಮಯಾ ಶ್ರುತಃ, ಹೇ ಪರಶ್ವರ ಸತ್ಯಂ ತತ್ ಹೇ ಸರ್ವಶಕ್ತಿಮನ್ ಪ್ರಭೋ | ಸತ್ಯಾ ನ್ಯಾಯ್ಯಶ್ಚ ಸರ್ವಾ ಹಿ ವಿಚಾರಾಜ್ಞಾಸ್ತದೀಯಕಾಃ | 8 ಅನನ್ತರಂ ಚತುರ್ಥೋ ದೂತಃ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಸರ್ವಂ ಸೂರ್ಯೋ ಽಸ್ರಾವಯತ್ ತಸ್ಮೈ ಚ ವಹ್ನಿನಾ ಮಾನವಾನ್ ದಗ್ಧಾಂ ಸಾಮರ್ಥ್ಯಮ್ ಅದಾಯಿ | 9 ತೇನ ಮನುಷ್ಯಾ ಮಹಾತಾಪೇನ ತಾಪಿತಾಸ್ತೇಷಾಂ ದಕ್ಷಾನ್ಯಾಮ್ ಅಧಿಪತ್ಯವಿಶಿಷ್ಟಸೈಶ್ವರಸ್ಯ ನಾಮಾನಿನ್ತನ್ ತತ್ಪ್ರಶಂಸಾರ್ಥಜ್ಞ ಮನಃಪರಿವರ್ತನಂ ನಾಕುರ್ವನ್ | 10 ತತಃ ಪರಂ ಪಚ್ಛಮೋ ದೂತಃ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಸರ್ವಂ ಪಶೋಃ ಸಿಂಹಾಸನೇ ಽಸ್ರಾವಯತ್ ತೇನ ತಸ್ಯ ರಾಷ್ಟ್ರಂ ತಿಮಿರಾಚ್ಛನ್ನಮ್ ಅಭವತ್ ಲೋಕಾಶ್ಚ ವೇದನಾಕಾರಣಾತ್ ಸ್ವರಸನಾ ಅದಂದಶ್ಚತ | 11 ಸ್ತೇದೀಯವ್ಯಥಾವಿಣಕಾರಣಾಚ್ಛ ಸ್ವರ್ಗಸ್ಥಮ್ ಅನಿನ್ದನ್ ಸ್ತಕ್ರಿಯಾಭ್ಯಶ್ಚ ಮನಾಂಸಿ ನ ಪರಾವರ್ತಯನ್ | 12 ತತಃ ಪರಂ ಷಷ್ಠೋ ದೂತಃ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಸರ್ವಂ ಫರಾತಾಖ್ಯೋ ಮಹಾನದೇ ಽಸ್ರಾವಯತ್ ತೇನ

ಸೂರ್ಯೋದಯದಿಶ ಆಗಮಿಷ್ಯತಾಂ ರಾಜ್ಞಾಂ ಮಾರ್ಗಸುಗಮಾರ್ಥಂ ತಸ್ಯ ತೋಯಾನಿ ಪರ್ಯುಶುಷ್ಯನ್ | 13 ಅನನ್ತರಂ ನಾಗಸ್ಯ ವದನಾತ್ ಪಶೋ ವದನಾತ್ ಮಿಥ್ಯಾಭವಿಷ್ಯದ್ವಾದಿನಶ್ಚ ವದನಾತ್ ನಿರ್ಗಚ್ಛನ್ನಸ್ತಯೋ ಽಶುಚಯ ಆತ್ಮಾನೋ ಮಯಾ ದೃಷ್ಟಾಸ್ತೇ ಮಣ್ಣೂಕಾಕಾರಾಃ | 14 ತ ಆಶ್ಚರ್ಯ್ಯಕರ್ಮಕಾರಿಣೋ ಭೂತಾನಾಮ್ ಆತ್ಮಾನಃ ಸನ್ನಿ ಸರ್ವಶಕ್ತಿಮತ ಈಶ್ವರಸ್ಯ ಮಹಾದಿನೇ ಯೇನ ಯುದ್ಧೇನ ಭವಿತವ್ಯಂ ತತ್ಕೃತೇ ಕೃತ್ವ ಜಗತೋ ರಾಜ್ಞಾಃ ಸಂಗ್ರಹೀತುಂ ತೇಷಾಂ ಸನ್ನಿಧಿಂ ನಿರ್ಗಚ್ಛನ್ನಿ | 15 ಅಪರಮ್ ಇಭಿಭಾಷಯಾ ಹರ್ಮ್ಯಗಿದ್ವೋನಾಮಕಸ್ಥನೇ ತೇ ಸಜ್ಞಾಹೀತಾಃ | 16 ಪಶ್ಯಾಹಂ ಚೈರವದ್ ಆಗಚ್ಛಾಮಿ ಯೋ ಜನಃ ಪ್ರಬುದ್ಧಸ್ತಿಷ್ಠತಿ ಯಥಾ ಚ ನಗ್ನಃ ಸನ್ ನ ಪರ್ಯುಟತಿ ತಸ್ಯ ಲಜ್ಜಾ ಚ ಯಥಾ ದೃಶ್ಯಾ ನ ಭವತಿ ತಥಾ ಸ್ವವಾಸಾಂಸಿ ರಕ್ಷತಿ ಸ ದನ್ಯಃ | 17 ತತಃ ಪರಂ ಸಪ್ತಮೋ ದೂತಃ ಸ್ವಕಂಸೇ ಯದ್ಯದ್ ಅವಿದ್ಯತ ತತ್ ಸರ್ವಮ್ ಆಕಾಶೇ ಽಪ್ರಾವಯತ್ ತೇನ ಸ್ಕರ್ಗಿಯಮನ್ನಿರಮದ್ಯಸ್ಥಸಿಂಹಾಸನಾತ್ ಮಹಾರವೋ ಽಯಂ ನಿರ್ಗತಃ ಸಮಾಪ್ತಿರಭವದಿತಿ | 18 ತದನನ್ತರಂ ತಡಿಶೋ ರವಾಃ ಸ್ನನಿತಾನಿ ಚಾಭವನ್, ಯಸ್ಮಿನ್ ಕಾಲೇ ಚ ಪೃಥಿವ್ಯಾಂ ಮನುಷ್ಯಾಃ ಸೃಷ್ಟಾಸ್ತಮ್ ಆರಭ್ಯ ಯಾದ್ಯಜ್ಞಹಾಭೂಮಿಕಮ್ಪಃ ಕದಾಪಿ ನಾಭವತ್ ತಾದ್ಯಗ್ ಭೂಕಮ್ವೋ ಽಭವತ್ | 19 ತದಾನೀಂ ಮಹಾನಗರೀ ತ್ರಿಖಣ್ಣಾ ಜಾತಾ ಭಿನ್ನಜಾತೀಯಾನಾಂ ನಗರಾಣಿ ಚ ಸ್ವಪತನ್ ಮಹಾಬಾಬಿಲಿ ಚೇಶ್ವರೇಣ ಸ್ವಕೀಯಪ್ರಚಣ್ಣಕೋಪಮದಿರಾಪಾತ್ರದಾನಾರ್ಥಂ ಸಂಸ್ಕೃತಾ | 20 ದ್ವೀಪಾಶ್ಚ ಪಲಾಯಿತಾ ಗಿರಯಶ್ಚಾನುಕಿತಾಃ | 21 ಗಗನಮಣ್ಣಲಾಚ್ಚ ಮನುಷ್ಯಾಣಾಮ್ ಉಪರ್ಯ್ಯೇಕೈಕದ್ರೋಣಪರಿಮಿತಶಿಲಾನಾಂ ಮಹಾವೃಷ್ಟಿರಭವತ್ ತಚ್ಚಿಲಾವೃಷ್ಟೇಃ ಕ್ಲೇಶಾತ್ ಮನುಷ್ಯಾ ಈಶ್ವರಮ್ ಅನಿನ್ದಮ್ ಯತಸ್ತಜ್ಜಾತಃ ಕ್ಲೇಶೋ ಽತೀವ ಮಹಾನ್ |

17 ತದನನ್ತರಂ ತೇಷಾಂ ಸಪ್ತಕಂಸಧಾರಿಣಾಂ ಸಪ್ತದೂತಾನಾಮ್ ಏಕ ಆಗತ್ಯ ಮಾಂ ಸಮ್ಭಾಷ್ಯಾವದತ್, ಅತ್ರಾಗಚ್ಛ, ಮೇದಿನ್ಯಾ ನರಪತಯೋ ಯಯಾ ವೇಶ್ಯಯಾ ಸಾರ್ಧಂ ವೃಭಿಚಾರಕರ್ಮ್ಯ ಕೃತವನ್ತಃ, 2 ಯಸ್ಯಾ ವೃಭಿಚಾರಮದೇನ ಚ ಪೃಥಿವೀನಿವಾಸಿನೋ ಮತ್ತಾ ಅಭವನ್ ತಸ್ಯಾ ಬಹುತೋಯೇಷೂಪವಿಷ್ಣುಯಾ ಮಹಾವೇಶ್ಯಾಯಾ ದಣ್ಮಮ್ ಅಹಂ ತ್ವಾಂ ದರ್ಶಯಾಮಿ | 3 ತತೋ ಽಹಮ್ ಆತ್ಮನಾವಿಷ್ವಸ್ಯೇನ ದೂತೇನ ಪ್ರಾನ್ತರಂ ನೀತಸ್ತತ್ರ ನಿನ್ವಾನಾಮುಭಿಃ ಪರಿಪೂರ್ಣಂ ಸಪ್ತಶಿರೋಭಿ ದರ್ಶಶೃಂಶ್ಚ ವಿಶಿಷ್ಟಂ ಸಿನ್ದೂರವರ್ಣಂ ಪಶುಮುಪವಿಷ್ಣಾ ಯೋಷಿದೇಕಾ ಮಯಾ ದೃಷ್ಟಾ | 4 ಸಾನಾರೀ ಕೃಷ್ಣಲೋಹಿತವರ್ಣಂ ಸಿನ್ದೂರವರ್ಣೃ ಪರಿಚ್ಛದಂ ಧಾರಯತಿ ಸ್ವರ್ಣಮಣಿಮುಕ್ತಾಭಿಶ್ಚ ವಿಭೂಷಿತಾಸ್ತಿ ತಸ್ಯಾಃ ಕರೇ ಘೃಣಾಹರ್ದ್ರವೈಃ ಸ್ವಪ್ನಭಿಚಾರಜಾತಮಲೈಶ್ಚ ಪರಿಪೂರ್ಣ ಏಕಃ ಸುವರ್ಣಮಯಃ ಕಂಸೋ ವಿದ್ಯತೇ | 5 ತಸ್ಯಾ ಭಾಲೇ ನಿಗೂಢವಾಕ್ಯಮಿದಂ ಪೃಥಿವೀಸ್ಥವೇಶ್ಯಾನಾಂ ಘೃಣುಕ್ರಿಯಾಣಾಞ್ಚ ಮಾತಾ ಮಹಾಬಾಬಿಲಿತಿ ನಾಮ ಲಿಖಿತಮ್ ಆಸ್ತೇ | 6 ಮಮ ದೃಷ್ಟಿಗೋಚರಸ್ಯಾ ಸಾನಾರೀ ಪವಿತ್ರಲೋಕಾನಾಂ ರುಧಿರೇಣ ಯೇಶೋಃ ಸಾಕ್ಷಿಣಾಂ ರುಧಿರೇಣ ಚ ಮತ್ತಾಸೀತ್ ತಸ್ಯಾ ದರ್ಶನಾತ್ ಮಮಾತಿಶಯಮ್ ಆಶ್ಚರ್ಯ್ಯಜ್ಞಾನಂ ಜಾತಂ | 7 ತತಃ ಸ ದೂತೋ ಮಾಮ್ ಅವದತ್ ಕುತಸ್ತವಾಶ್ಚರ್ಯ್ಯಜ್ಞಾನಂ ಜಾಯತೇ? ಅಸ್ಯಾ ಯೋಷಿತಸ್ತದ್ವಾಹನಸ್ಯ ಸಪ್ತಶಿರೋಭಿ ದರ್ಶಶೃಂಶ್ಚ ಯುಕ್ತಸ್ಯ ಪಶೋಶ್ಚ ನಿಗೂಢಭಾವಮ್ ಅಹಂ ತ್ವಾಂ ಜ್ಞಾಪಯಾಮಿ | 8 ತ್ವಯಾ ದೃಷ್ಟೋ ಽಸೌ ಪಶುರಾಸೀತ್ ನೇದಾನೀಂ ವರ್ತತೇ ಕಿನ್ತು ರಸಾತಲಾತ್ ತೇನೋದೇತವ್ಯಂ ವಿನಾಶಶ್ಚ ಗನ್ತವ್ಯಃ | ತತೋ ಯೇಷಾಂ ನಾಮಾನಿ ಜಗತಃ ಸೃಷ್ಟಿಕಾಲಮ್ ಆರಭ್ಯ ಜೀವನಪ್ರಸಕ್ತೇ ಲಿಖಿತಾನಿ ನ ವಿದ್ಯಂತೇ ತೇ ಪೃಥಿವೀನಿವಾಸಿನೋ ಭೂತಮ್ ಅವರ್ತಮಾನಮುಪಸ್ಥಾಪ್ಯನ್ತಞ್ಚ ತಂ ಪಶುಂ ದೃಷ್ಟ್ವಾಶ್ಚರ್ಯ್ಯಂ ಮಂಸ್ಯಂತೇ | (Abysso 9) 9 ಅತ್ರ ಜ್ಞಾನಯುಕ್ತಯಾ ಬುದ್ಧ್ಯಾ ಪ್ರಕಾಶಿತವ್ಯಂ | ತಾನಿ ಸಪ್ತಶಿರಾಂಸಿ ತಸ್ಯಾ ಯೋಷಿತ ಉಪವೇಶನಸ್ಥಾನಸ್ವರೂಪಾಃ ಸಪ್ತಗಿರಯಃ ಸಪ್ತ ರಾಜಾನಶ್ಚ ಸನ್ನಿ | 10 ತೇಷಾಂ ಪಞ್ಚ ಪತಿತಾ ಏಕಶ್ಚ ವರ್ತಮಾನಃ ಶೇಷಶ್ಯಾದ್ಯಾಪ್ಯನುಪಸ್ಥಿತಃ ಸ ಯದೋಪಸ್ಥಾಪ್ಯತಿ ತದಾಪಿ ತೇನಾಲ್ಪಕಾಲಂ ಸ್ಥಾತವ್ಯಂ | 11 ಯಃ ಪಶುರಾಸೀತ್ ಕಿನ್ತ್ವಿದಾನೀಂ ನ ವರ್ತತೇ ಸ ಏವಾಮ್ಪಮಃ, ಸ ಪಸ್ತಾನಾಮ್ ಏಕೋ ಽಸ್ತಿ ವಿನಾಶಂ ಗಮಿಷ್ಯತಿ ಚ | 12 ತ್ವಯಾ ದೃಷ್ಟಾನಿ ದಶಶೃಂಶ್ಚಾಣುಪಿ ದಶ ರಾಜಾನಃ ಸನ್ನಿಃ, ಅದ್ಯಾಪಿ ತೈ ರಾಜ್ಯಂ ನ ಪ್ರಾಪ್ತಂ ಕಿನ್ತು ಮುಹೂರ್ತಮೇಕಂ ಯಾವತ್ ಪಶುನಾ ಸಾರ್ಧಂ ತೇ ರಾಜಾನ ಇವ ಪ್ರಭುತ್ವಂ ಪ್ರಾಪ್ಸ್ಯನ್ನಿ | 13 ತ ಏಕಮನ್ತಣಾ ಭವಿಷ್ಯನ್ನಿ ಸ್ವಕೀಯಶಕ್ತಿಪ್ರಭಾವಾ ಪಪವೇ ದಾಸ್ತನ್ನಿ ಚ | 14 ತೇ ಮೇಷಶಾವಕೇನ ಸಾರ್ಧಂ ಯೋತ್ಸ್ಯನ್ನಿ, ಕಿನ್ತು ಮೇಷಶಾವಕಸ್ತಾನ್ ಜೇಷ್ಠತಿ ಯತಃ ಸ ಪ್ರಭೂನಾಂ ಪ್ರಭೂ ರಾಜ್ಞಾಂ ರಾಜಾ ಚಾಸ್ತಿ ತಸ್ಯ ಸಜ್ಜಿನೋ ಽಪ್ಯಾಹೂತಾ ಅಭಿರುಚಿತಾ ವಿಶ್ವಾಸ್ತಾಶ್ಚ | 15 ಅಪರಂ ಸ ಮಾಮ್ ಅವದತ್ ಸಾ ವೇಶ್ಯಾ ಯತ್ರೋಪವಿಶತಿ ತಾನಿ ತೋಯಾನಿ ಲೋಕಾ ಜನತಾ ಜಾತಯೋ ನಾನಾಭಾಷಾವಾದಿನಶ್ಚ ಸನ್ನಿ | 16 ತ್ವಯಾ ದೃಷ್ಟಾನಿ ದಶ ಶೃಂಶ್ಚಾಣಿ ಪಶುಶ್ಚೇಮೇ ತಾಂ ವೇಶ್ಯಾಮ್ ಋತೀಯಿಷ್ಯಂತೇ ದೀನಾಂ ನಗ್ಮಾಞ್ಚ ಕರಿಷ್ಯನ್ನಿ ತಸ್ಯಾ ಮಾಂಸಾನಿ ಭೋಕ್ಷ್ಯಂತೇ ವಹ್ನಿನಾ ತಾಂ ದಾಹಯಿಷ್ಯನ್ನಿ ಚ | 17 ಯತ ಈಶ್ವರಸ್ಯ ವಾಕ್ಯಾನಿ ಯಾವತ್ ಸಿದ್ಧಿಂ ನ ಗಮಿಷ್ಯನ್ನಿ ತಾವದ್

ಈಶ್ವರಸ್ತು ಮನೋಗತಂ ಸಾಧಯಿತುಮ್ ಏಕಾಂ ಮನ್ತ್ರಣಾಂ ಕೃತ್ವಾ ತಸ್ಮೈ ಪಶವೇ ಸ್ವೇಷಾಂ ರಾಜ್ಯಂ ದಾತುಂ ತೇಷಾಂ
ಮನಾಂಸೀಶ್ವರೇಣ ಪ್ರವರ್ತಿಸತಾನಿ | 18 ಅಪರಂ ತ್ವಯಾ ದೃಷ್ಟ್ವಾ ಯೋಷಿತ್ ಸಾ ಮಹಾನಗರೀ ಯಾ ಪೃಥಿವ್ಯಾ ರಾಜ್ಞಾಮ್
ಉಪರಿ ರಾಜತ್ವಂ ಕುರುತೇ |

18 ತದನನ್ತರಂ ಸ್ವರ್ಗಾದ್ ಅವರೋಹನ್ ಅಪರ ಏಕೋ ದೂತೋ ಮಯಾ ದೃಷ್ಟಃ ಸ ಮಹಾಪರಾಕ್ರಮವಿಶಿಷ್ಟಸ್ತಸ್ಯ ತೇಜಸಾ
ಚ ಪೃಥಿವೀ ದೀಪ್ತಾ | 2 ಸ ಬಲವತಾ ಸ್ವರೇಣ ವಾಚಮಿಮಾಮ್ ಅಘೋಷಯತ್ ಪತಿತಾ ಪತಿತಾ ಮಹಾಬಾಬಿಲ್,
ಸಾ ಭೂತಾನಾಂ ವಸತಿಃ ಸರ್ವೇಷಾಮ್ ಅಶುಚ್ಯಾತ್ಮನಾಂ ಕಾರಾ ಸರ್ವೇಷಾಮ್ ಅಶುಚೀನಾಂ ಘೃಣ್ಯಾನಾಂ ಪಕ್ಷಿಣಾಂ
ಪಿಷ್ಠರಶ್ಚಾಭವತ್ | 3 ಯತಃ ಸರ್ವಜಾತೀಯಾಸ್ತಸ್ಯಾ ವ್ಯಭಿಚಾರಜಾತಾಂ ಕೋಪಮದಿರಾಂ ಪೀತವನ್ತಃ ಪೃಥಿವ್ಯಾ ರಾಜಾನಶ್ಚ
ತಯಾ ಸಹ ವ್ಯಭಿಚಾರಂ ಕೃತವನ್ತಃ ಪೃಥಿವ್ಯಾ ವಣಿಜಶ್ಚ ತಸ್ಯಾಃ ಸುಖಭೋಗಬಾಹುಲ್ಯಾದ್ ಧನಾಡ್ಯತಾಂ ಗತವನ್ತಃ | 4
ತತಃ ಪರಂ ಸ್ವರ್ಗಾತ್ ಮಯಾಪರ ಏಷ ರವಃ ಶ್ರುತಃ, ಹೇ ಮಮ ಪ್ರಜಾಃ, ಯೂಯಂ ಯತ್ ತಸ್ಯಾಃ ಪಾಪಾನಾಮ್
ಅಂಶಿನೋ ನ ಭವತ ತಸ್ಯಾ ದಕ್ಷೈಶ್ಚ ದಣ್ಡಯುಕ್ತಾ ನ ಭವತ ತದರ್ಥಂ ತತೋ ನಿರ್ಗಚ್ಛತ | 5 ಯತಸ್ತಸ್ಯಾಃ ಪಾಪಾನಿ
ಗಗನಸ್ವರ್ಶಾನ್ಯಭವನ್ ತಸ್ಯಾ ಅಧರ್ಮ್ಯಾಕ್ರಿಯಾಶ್ಚೇಶ್ವರೇಣ ಸಂಸ್ತೃತಾಃ | 6 ಪರಾನ್ ಪ್ರತಿ ತಯಾ ಯದ್ವದ್ ವ್ಯವಹೃತಂ
ತದ್ವತ್ ತಾಂ ಪ್ರತಿ ವ್ಯವಹರತ, ತಸ್ಯಾಃ ಕರ್ಮಣಾಂ ದ್ವಿಗುಣಫಲಾನಿ ತಸ್ಮೈ ದತ್ತ, ಯಸ್ಮಿನ್ ಕಂಸೇ ಸಾ ಪರಾನ್ ಮದ್ಯಮ್
ಅಪಾಯಯತ್ ತಮೇವ ತಸ್ಯಾ ಪಾನಾರ್ಥಂ ದ್ವಿಗುಣಮದ್ಯೇನ ಪೂರಯತ | 7 ತಯಾ ಯಾತ್ಮಶ್ಚಾಘಾ ಯಶ್ಚ ಸುಖಭೋಗಃ
ಕೃತಸ್ತಯೋ ದ್ವಿಗುಣೋ ಯಾತನಾಶೋಕೌ ತಸ್ಮೈ ದತ್ತ, ಯತಃ ಸಾ ಸ್ವಕೀಯಾನ್ತಃಕರಣೇ ವದತಿ, ರಾಜ್ಜೀವದ್ ಉಪವಿಷ್ಣುಹಂ
ನಾನಾಥಾ ನ ಚ ಶೋಕವಿತ್ | 8 ತಸ್ಮಾದ್ ದಿವಸ ಏಕಸ್ಮಿನ್ ಮಾರೀದುರ್ಭಿಕ್ಷಶೋಚನ್ಯೇ, ಸಾ ಸಮಾಪ್ಲೋಷ್ಯತೇ ನಾರೀ ದ್ವಕ್ಷ್ಯತೇ
ವಹ್ನಿನಾ ಚ ಸಾ; ಯದ್ ವಿಚಾರಾಧಿಪಸ್ತಸ್ಯಾ ಬಲವಾನ್ ಪ್ರಭುರೀಶ್ವರಃ, 9 ವ್ಯಭಿಚಾರಸ್ತಯಾ ಸಾರ್ಧಂ ಸುಖಭೋಗಶ್ಚ ಯುಃ
ಕೃತಃ, ತೇ ಸರ್ವ ಏವ ರಾಜಾನಸ್ತದ್ವಾಹಧೂಮದರ್ಶನಾತ್, ಪ್ರರೋದಿಷ್ಯನ್ತಿ ವಕ್ಷಾಂಸಿ ಚಾಹನಿಷ್ಯನ್ತಿ ಬಾಹುಭಿಃ | 10 ತಸ್ಯಾಸ್ಮೈ
ರ್ಯಾತನಾಭೀತೇ ದೂರೇ ಸ್ಥಿತೇದಮಚ್ಯತೇ, ಹಾ ಹಾ ಬಾಬಿಲ್ ಮಹಾಸ್ಥಾನ ಹಾ ಪ್ರಭಾವಾನ್ವಿತೇ ಪುರಿ, ಏಕಸ್ಮಿನ್ ಆಗತಾ
ದಕ್ಷೇ ವಿಚಾರಾಜ್ಞಾ ತ್ವದೀಯಕಾ | 11 ಮೇದಿನ್ಯಾ ವಣಿಜಶ್ಚ ತಸ್ಯಾಃ ಕೃತೇ ರುದನ್ತಿ ಶೋಚನ್ತಿ ಚ ಯತಸ್ತೇಷಾಂ ಪಣ್ಯದ್ರವ್ಯಾಣಿ
ಕೇನಾಪಿ ನ ಕ್ರೀಯನ್ತೇ | 12 ಫಲತಃ ಸುವರ್ಣೌಪಮಣಿಮುಕ್ತಾಃ ಸೂಕ್ಷ್ಮವಸ್ತ್ರಾಣಿ ಕೃಷ್ಣಲೋಹಿತವಾಸಾಂಸಿ ಪಟ್ಟವಸ್ತ್ರಾಣಿ
ಸಿನ್ದೂರವರ್ಣವಾಸಾಂಸಿ ಚನ್ದನಾದಿಕಾಷ್ಠಾನಿ ಗಜದನ್ತೇನ ಮಹಾರ್ಘಕಾಷ್ಠೇನ ಪಿತ್ತಲೌಹಾಭ್ಯಾಂ ಮರ್ಮರಪ್ರಸ್ತರೇಣ
ವಾ ನಿರ್ಮಿತಾನಿ ಸರ್ವವಿಧಪಾತ್ರಾಣಿ | 13 ತ್ವಗೇಲಾ ಧೂಪಃ ಸುಗನ್ಧಿಧ್ರವ್ಯಂ ಗನ್ಧರಸೋ ದ್ರಾಕ್ಷಾರಸಸ್ಮೈಲಂ ಶಸ್ತಚೂರ್ಣಂ
ಗೋಧೂಮೋ ಗಾವೋ ಮೇಷಾ ಅಶ್ವಾ ರಥಾ ದಾಸೇಯಾ ಮನುಷ್ಯಪಾತ್ರಾಣ್ಯೇತಾನಿ ಪಣ್ಯದ್ರವ್ಯಾಣಿ ಕೇನಾಪಿ ನ ಕ್ರೀಯನ್ತೇ |
14 ತವ ಮನೋಽಭಿಲಾಷಸ್ಯ ಫಲಾನಾಂ ಸಮಯೋ ಗತಃ, ತ್ವತ್ತೋ ದೂರೀಕೃತಂ ಯದ್ವತ್ ಶೋಭನಂ ಭೂಷಣಂ ತವ,
ಕದಾಚನ ತದುದ್ದೇಶೋ ನ ಪುನ ಲಫ್ಸ್ಯತೇ ತ್ವಯಾ | 15 ತದ್ವಿಕ್ರೇತಾರೋ ಯೇ ವಣಿಜಸ್ತಯಾ ಧನಿನೋ ಜಾತಾಸ್ತೇ
ತಸ್ಯಾ ಯಾತನಾಯಾ ಭಯಾದ್ ದೂರೇ ತಿಷ್ಠಂತೋ ರೋದಿಷ್ಯನ್ತಿ ಶೋಚನ್ತಶ್ಚೇದಂ ಗದಿಷ್ಯನ್ತಿ | 16 ಹಾ ಹಾ ಮಹಾಪುರಿ,
ತ್ವಂ ಸೂಕ್ಷ್ಮವಸ್ತ್ರೈಃ ಕೃಷ್ಣಲೋಹಿತವಸ್ತ್ರೈಃ ಸಿನ್ದೂರವರ್ಣವಾಸೋಭಿಶ್ಚಾಚ್ಛಾದಿತಾ ಸ್ವರ್ಣಮಣಿಮುಕ್ತಾಭಿರಲಜ್ಜ್ಯತಾ ಚಾಸೀಃ,
17 ಕಿನ್ತ್ವೇಕಸ್ಮಿನ್ ದಕ್ಷೇ ಸಾ ಮಹಾಸಮ್ಮದ್ ಲುಪ್ತಾ | ಅಪರಂ ಪೋತಾನಾಂ ಕರ್ಣಧಾರಾಃ ಸಮೂಹಲೋಕಾ ನಾವಿಕಾಃ
ಸಮುದ್ರವ್ಯವಸಾಯಿನಶ್ಚ ಸರ್ವೇ | 18 ದೂರೇ ತಿಷ್ಠನ್ತಸ್ತಸ್ಯಾ ದಾಹಸ್ಯ ಧೂಮಂ ನಿರೀಕ್ಷಮಾಣಾ ಉಚ್ಚೈಃಸ್ವರೇಣ ವದನ್ತಿ ತಸ್ಯಾ
ಮಹಾನಗರ್ಯಾಃ ಕಿಂ ತುಲ್ಯಂ? | 19 ಅಪರಂ ಸ್ವಶಿರಃಸು ಮೃತ್ತಿಕಾಂ ನಿಕ್ಷಿಪ್ಯ ತೇ ರುದನ್ತಃ ಶೋಚನ್ತಶ್ಚೋಚೈಃಸ್ವರೇಣೇದಂ
ವದನ್ತಿ ಹಾ ಹಾ ಯಸ್ಯಾ ಮಹಾಪುರ್ಯಾ ಬಾಹುಲ್ಯಧನಕಾರಣಾತ್, ಸಮ್ಮತ್ತಿಃ ಸಙ್ಗಿತಾ ಸರ್ವೈಃ ಸಾಮುದ್ರಪೋತನಾಯಕೈಃ,
ಏಕಸ್ಮಿನ್ನೇವ ದಕ್ಷೇ ಸಾ ಸಮೂಹೋಽಚ್ಛಿನ್ನತಾಂ ಗತಾ | 20 ಹೇ ಸ್ವರ್ಗವಾಸಿನಃ ಸರ್ವೇ ಪವಿತ್ರಾಃ ಪ್ರೇರಿತಾಶ್ಚ ಹೇ | ಹೇ
ಭಾವಿವಾದಿನೋ ಯೂಯಂ ಕೃತೇ ತಸ್ಯಾಃ ಪ್ರಹರ್ಷತ | ಯುಷ್ಮಾಕಂ ಯತ್ ತಯಾ ಸಾರ್ಧಂ ಯೋ ವಿವಾದಃ ಪುರಾಭವತ್ |
ದಣ್ಡಂ ಸಮುಚಿತಂ ತಸ್ಯ ತಸ್ಮೈ ವ್ಯತರದೀಶ್ವರಃ | | 21 ಅನನ್ತರಮ್ ಏಕೋ ಬಲವಾನ್ ದೂತೋ ಬೃಹತ್ಪೇಷಣೀಪ್ರಸ್ತರತುಲ್ಯಂ
ಪಾಷಾಣಮೇಕಂ ಗೃಹೀತ್ವಾ ಸಮುದ್ರೇ ನಿಕ್ಷಿಪ್ಯ ಕಥಿತವಾನ್, ಈದ್ಯಗ್ಲಪ್ರಕಾಶೇನ ಬಾಬಿಲ್ ಮಹಾನಗರೀ ನಿಪಾತಯಿಷ್ಯತೇ
ತತಸ್ತಸ್ಯಾ ಉದ್ದೇಶಃ ಪುನ ನಫ ಲಪ್ಸ್ಯತೇ | 22 ವಲ್ಲಕೀವಾದಿನಾಂ ಶಬ್ದಂ ಪುನ ನಫ ಶೋಷ್ಯತೇ ತ್ವಯಿ | ಗಾಥಾಕಾನಾಂ ಶಬ್ದೋ
ವಾ ವಂತೀತೂರ್ಯಾದಿವಾದಿನಾಂ | ಶಿಲ್ಪಕರ್ಮಕರಃ ಕೋ ಽಪಿ ಪುನ ನಫ ದ್ರಕ್ಷ್ಯತೇ ತ್ವಯಿ | ಪೇಷಣೀಪ್ರಸ್ತರಧಾನ್ಯಃ ಪುನ ನಫ

ಶೋಷಿತೇ ತ್ವಯಿ | 23 ದೀಪಸ್ವಾಪಿ ಪ್ರಭಾ ತದ್ವತ್ ಪುನ ನ೯ ದ್ರಕ್ಷ್ಯತೇ ತ್ವಯಿ | ನ ಕನ್ಯಾವರಯೋಃ ಶಬ್ದಃ ಪುನಃ ಸಂಶೋಷ್ಯತೇ ತ್ವಯಿ | ಯಸ್ಮಾನ್ಮುಖ್ಯಾಃ ಪೃಥಿವ್ಯಾ ಯೇ ವಣಿಜಸ್ತೇಽಭವನ್ ತವ | ಯಸ್ಮಾಚ್ಚ ಜಾತಯಃ ಸರ್ವಾ ಮೋಹಿತಾಸ್ತವ ಮಾಯಯಾ | 24 ಭಾವಿವಾದಿಪವಿತ್ರಾಣಾಂ ಯಾವನ್ನಶ್ಚ ಹತಾ ಭುವಿ | ಸರ್ವೇಷಾಂ ಶೋಣಿತಂ ತೇಷಾಂ ಪ್ರಾಪ್ತಂ ಸರ್ವಂ ತವಾನ್ತರೇ | |

19 ತತಃ ಪರಂ ಸ್ವರ್ಗಸ್ಥಾನಾಂ ಮಹಾಜನತಾಯಾ ಮಹಾಶಬ್ದೋಽಯಂ ಮಯಾ ಶೂತಃ, ಬ್ರೂತ ಪರೇಶ್ವರಂ ಧನ್ಯಮ್ ಅಸ್ಮದೀಯೋ ಯ ಈಶ್ವರಃ | ತಸ್ಯಾಭವತ್ ಪರಿತ್ರಾಣಾಂ ಪ್ರಭಾವಶ್ಚ ಪರಾಕ್ರಮಃ | 2 ವಿಚಾರಾಜ್ಞಾಶ್ಚ ತಸ್ಮೈವ ಸತ್ಯಾ ನ್ಯಾಯ್ಯಾ ಭವನ್ನಿ ಚ | ಯಾ ಸ್ವವೇಶ್ಯಾಕ್ರಿಯಾಭಿಶ್ಚ ವ್ಯಕರೋತ್ ಕೃತ್ಸ್ಮೇದಿನೀಂ | ತಾಂ ಸ ದಣ್ಡಿತಿವಾನ್ ವೇಶ್ಯಾಂ ತಸ್ಯಾಶ್ಚ ಕರತಸ್ತಥಾ | ಶೋಣಿತಸ್ಯ ಸ್ವದಾಸಾನಾಂ ಸಂಶೋಧಂ ಸ ಗೃಹೀತವಾನ್ | | 3 ಪುನರಪಿ ತೈರಿದಮುಕ್ತಂ ಯಥಾ, ಬ್ರೂತ ಪರೇಶ್ವರಂ ಧನ್ಯಂ ಯುನಿತ್ಯಂ ನಿತ್ಯಮೇವ ಚ | ತಸ್ಯಾ ದಾಹಸ್ಯ ಧೂಮೋಽಸೌ ದಿಶಮೂರ್ಧ್ವಮುದೇಷ್ಯತಿ | | (aiṅ g165) 4 ತತಃ ಪರಂ ಚತುರ್ವಿಂಶತಿಪಾಚೀನಾಶ್ಚತ್ವಾರಃ ಪಾಣಿನಶ್ಚ ಪ್ರಣಿಪತ್ಯ ಸಿಂಹಾಸನೋಪವಿಷ್ಯಮ್ ಈಶ್ವರಂ ಪ್ರಣಮ್ಯಾವದನ್, ತಥಾಸ್ಯ ಪರಮೇಶಶ್ಚ ಸರ್ವೈರೇವ ಪ್ರಶಸ್ಯತಾಂ | | 5 ಅನನ್ತರಂ ಸಿಂಹಾಸನಮಧ್ಯಾದ್ ಏಷ ರವೋ ನಿರ್ಗತೋ, ಯಥಾ, ಹೇ ಈಶ್ವರಸ್ಯ ದಾಸೇಯಾಸ್ತದ್ವಕ್ತಾಃ ಸಕಲಾ ನರಾಃ | ಯೂಯಂ ಕ್ಷುದ್ರಾ ಮಹಾನ್ವಶ್ಚ ಪ್ರಶಂಸತ ವ ಈಶ್ವರಂ | | 6 ತತಃ ಪರಂ ಮಹಾಜನತಾಯಾಃ ಶಬ್ದ ಇವ ಬಹುತೋಯಾನಾಂ ಶಬ್ದ ಇವ ಗೃಹತರಸ್ಸನಿತಾನಾಂ ಶಬ್ದ ಇವ ಶಬ್ದೋಽಯಂ ಮಯಾ ಶ್ರುತಃ, ಬ್ರೂತ ಪರೇಶ್ವರಂ ಧನ್ಯಂ ರಾಜತ್ವಂ ಪ್ರಾಪ್ತವಾನ್ ಯತಃ | ಸ ಪರಮೇಶ್ವರೋಽಸ್ಮಾಕಂ ಯಃ ಸರ್ವಶಕ್ತಿಮಾನ್ ಪ್ರಭುಃ | 7 ಕೀರ್ತಯಾಮಃ ಸ್ತವಂ ತಸ್ಯ ಹೃಷ್ಣಾಶ್ಲೋಲ್ಲಾಸಿತಾ ವಯಂ | ಯನ್ಮೇಷಶಾಪಕಸ್ಯೈವ ವಿವಾಹಸಮಯೋಽಭವತ್ | ವಾಗ್ಧತ್ತಾ ಚಾಭವತ್ ತಸ್ಮೈಯಾ ಕನ್ಯಾ ಸಾ ಸುಸಜ್ಜಿತಾ | 8 ಪರಿಧಾನಾಯ ತಸ್ಮೈ ಚ ದತ್ತಃ ಶುಭ್ರಃ ಸುಚೇಲಕಃ | | 9 ಸ ಸುಚೇಲಕಃ ಪವಿತ್ರಲೋಕಾನಾಂ ಪುಣ್ಯಾನಿ | ತತಃ ಸ ಮಾಮ್ ಉಕ್ತವಾನ್ ತ್ವಮಿದಂ ಲಿಖ ಮೇಷಶಾಪಕಸ್ಯ ವಿವಾಹಭೋಜ್ಯಾಯ ಯೇ ನಿಮನ್ರಿತಾಸ್ತೇ ಧನ್ಯಾ ಇತಿ | ಪುನರಪಿ ಮಾಮ್ ಅವದತ್, ಇಮಾನೀಶ್ವರಸ್ಯ ಸತ್ಯಾನಿ ವಾಕ್ಯಾನಿ | 10 ಅನನ್ತರಂ ಅಹಂ ತಸ್ಯ ಚರಣಯೋರನಿಕ್ಕೇ ನಿಪತ್ಯ ತಂ ಪ್ರಣಮ್ಯುದ್ಯತಃ | ತತಃ ಸ ಮಾಮ್ ಉಕ್ತವಾನ್ ಸಾವಧಾನಸಿಷ್ಯ ಮೈವಂ ಕುರು ಯೀಶೋಃ ಸಾಕ್ಷ್ಯವಿಶಿಷ್ಟೈಸ್ತವ ಭ್ರಾತೃಭ್ರಿಷ್ಟಯಾ ಚ ಸಹದಾಸೋಽಹಂ | ಈಶ್ವರಮೇವ ಪ್ರಣಮ ಯಸ್ಮಾದ್ ಯೀಶೋಃ ಸಾಕ್ಷ್ಯಂ ಭವಿಷ್ಯದ್ವಾಕ್ಯಸ್ಯ ಸಾರಂ | 11 ಅನನ್ತರಂ ಮಯಾ ಮುಕ್ತಃ ಸ್ವರ್ಗೋ ದೃಷ್ಟಃ, ಏಕಃ ಶ್ಲೇತವಣೋಽಶ್ಲೋಽಪಿ ದೃಷ್ಟಸ್ಯದಾರೂಢೋ ಜನೋ ವಿಶ್ವಾಸ್ಯಃ ಸತ್ಯಮಯಶ್ಲೇತಿ ನಾಮ್ನಾ ಖ್ಯಾತಃ ಸ ಯಾಥಾರ್ಥ್ಯೇನ ವಿಚಾರಂ ಯುದ್ಧಾಚ್ಚ ಕರೋತಿ | 12 ತಸ್ಯ ನೇತ್ರೇಽಗ್ನಿಶಿಖಾತುಲೈ ಶಿರಸಿ ಚ ಬಹುಕಿರೀಟಾನಿ ವಿದ್ಯಂತೇ ತತ್ರ ತಸ್ಯ ನಾಮ ಲಿಖಿತಮಸ್ತಿ ತಮೇವ ವಿನಾ ನಾಪರಃ ಕೋಽಪಿ ತನ್ನಾಮ ಜಾನಾತಿ | 13 ಸ ರುಧಿರಮಗ್ನೇನ ಪರಿಚ್ಛದೇನಾಚ್ಛಾದಿತ ಈಶ್ವರವಾದ ಇತಿ ನಾಮ್ನಾಭಿಧೀಯತೇ ಚ | 14 ಅಪರಂ ಸ್ವರ್ಗಸ್ಥಸೈನ್ಯಾನಿ ಶ್ಲೇತಾಶ್ಚಾರೂಢಾನಿ ಪರಿಹಿತನಿರ್ಮೂಲಶ್ಲೇತಸೂಕ್ಷ್ಮವಸ್ತ್ರಾಣಿ ಚ ಭೂತ್ವಾ ತಮನುಗಚ್ಚನ್ | 15 ತಸ್ಯ ವಕ್ತ್ರಾದ್ ಏಕಸ್ತೀಕ್ಷಣಃ ಖಬ್ಜೋ ನಿರ್ಗಚ್ಛತಿ ತೇನ ಖಬ್ಜೇನ ಸರ್ವಜಾತೀಯಾಸ್ತೇನಾಘಾತಿತವ್ಯಾಃ ಸ ಚ ಲೌಹದಣ್ಡೇನ ತಾನ್ ಚಾರಯಿಷ್ಯತಿ ಸರ್ವಶಕ್ತಿಮತ ಈಶ್ವರಸ್ಯ ಪ್ರಚಣ್ಡಿಕೋಪರಸೋತ್ಪಾದಕದ್ರಾಕ್ಷಾಕುಣ್ಡೇ ಯದ್ಯತ್ ತಿಷ್ಠತಿ ತತ್ ಸರ್ವಂ ಸ ಏವ ಪದಾಭ್ಯಾಂ ಪಿನಷ್ಟಿ | 16 ಅಪರಂ ತಸ್ಯ ಪರಿಚ್ಛದ ಉರಸಿ ಚ ರಾಜಾಂ ರಾಜಾ ಪ್ರಭೂನಾಂ ಪ್ರಭುಶ್ಲೇತಿ ನಾಮ ನಿಖಿತಮಸ್ತಿ | 17 ಅನನ್ತರಂ ಸೂರ್ಯೋ ತಿಷ್ಠನ್ ಏಕೋ ದೂತೋ ಮಯಾ ದೃಷ್ಟಃ, ಆಕಾಶಮದ್ಯ ಉಡ್ಡೀಯಮಾನಾನ್ ಸರ್ವಾನ್ ಪಕ್ಷಿಣಃ ಪ್ರತಿ ಸ ಉಚ್ಛೈಃಸ್ವರೇಣೇದಂ ಘೋಷಯತಿ, ಅತ್ರಾಗಚ್ಛತ | 18 ಈಶ್ವರಸ್ಯ ಮಹಾಭೋಜ್ಯೇ ಮಿಲತ, ರಾಜಾಂ ಕ್ರವ್ಯಾಣಿ ಸೇನಾಪತೀನಾಂ ಕ್ರವ್ಯಾಣಿ ವೀರಾಣಾಂ ಕ್ರವ್ಯಾಣ್ಯಶ್ವಾನಾಂ ತದಾರೂಢಾನಾಂ ಕ್ರವ್ಯಾಣಿ ದಾಸಮುಕ್ತಾನಾಂ ಕ್ಷುದ್ರಮಹತಾಂ ಸರ್ವೇಷಾಮೇವ ಕ್ರವ್ಯಾಣಿ ಚ ಯುಷ್ಮಾಭಿ ಭ೯ಕ್ಷಿತವ್ಯಾನಿ | 19 ತತಃ ಪರಂ ತೇನಾಶ್ಚಾರೂಢಜನೇನ ತದೀಯಸೈನ್ಯೈಶ್ಚ ಸಾರ್ಧಂ ಯುದ್ಧಂ ಕರ್ತುಂ ಸ ಪಶುಃ ಪೃಥಿವ್ಯಾ ರಾಜಾನಸ್ತೇಷಾಂ ಸೈನ್ಯಾನಿ ಚ ಸಮಾಗಚ್ಛಂತಿ ಮಯಾ ದೃಷ್ಟಂ | 20 ತತಃ ಸ ಪಶು ದೃಫತೋ ಯಶ್ಚ ಮಿಥ್ಯಾಭವಿಷ್ಯದ್ವಕ್ತಾ ತಸ್ಯಾನ್ತಿಕೇ ಚಿತ್ರಕರ್ಮಾಣಿ ಕುರ್ವನ್ ತೈರೇವ ಪಶ್ಚದ್ಧಾರಿಣಸ್ತತ್ಪ್ರತಿಮಾಪೂಜಕಾಂಶ್ಚ ಭ್ರಮಿತವಾನ್ ಸೋಽಪಿ ತೇನ ಸಾರ್ಧಂ ದೃತಃ | ತೌ ಚ ವಕ್ಷ್ಯಿಗನ್ತಕಜ್ಜಲಿತಹೃದೇ ಜೀವನ್ತೌ ನಿಕ್ಷಿಪ್ತೌ | (Limnē Pyr g3041 g4442) 21 ಅವಶಿಷ್ಟಾಶ್ಚ ತಸ್ಯಾಶ್ಚಾರೂಢಸ್ಯ ವಕ್ತ್ರನಿರ್ಗತಖಬ್ಜೇನ ಹತಾಃ, ತೇಷಾಂ ಕ್ರವ್ಯೈಶ್ಚ ಪಕ್ಷಿಣಃ ಸರ್ವೇ ತೃಪ್ತಿಂ ಗತಾಃ |

20 ತತಃ ಪರಂ ಸ್ವರ್ಗಾದ್ ಅವರೋಹನ್ ಏಕೋ ದೂತೋ ಮಯಾ ದೃಷ್ಟಸ್ಯ ಕರೇ ರಮಾತಲಸ್ಯ ಕುಚ್ಛಿಕಾ ಮಹಾಶೃಜ್ಜಲ೯ಚ್ಛಿಕಂ ತಿಷ್ಠತಃ | (Abyssos g12) 2 ಅಪರಂ ನಾಗೋಽರ್ಥತಃ ಯೋ ವೃದ್ಧಃ ಸರ್ಪೋಽಪವಾದಕಃ

ಶಯತಾನಶ್ಚಾಸ್ತಿ ತಮೇವ ದೃತ್ವಾ ವರ್ಷಸಹಸ್ರಂ ಯಾವದ್ ಬದ್ಧವಾನ್ | 3 ಅಪರಂ ರಸಾತಲೇ ತಂ ನಿಕ್ಷಿಪ್ಯ ತದುಪರಿ ದ್ವಾರಂ
ರುದ್ಧ್ವಾ ಮುದ್ರಾಜೈತವಾನ್ ಯಸ್ಮಾತ್ ತದ್ ವರ್ಷಸಹಸ್ರಂ ಯಾವತ್ ಸಮೂರ್ಣಂ ನ ಭವೇತ್ ತಾವದ್ ಭಿನ್ನಜಾತೀಯಾಸ್ತೇನ
ಪುನರ್ ನ ಭವಿಷ್ಯತಿ | ತತಃ ಪರಮ್ ಅಲ್ಪಕಾಲಾರ್ಥಂ ತಸ್ಯ ಮೋಚನೇನ ಭವಿತವ್ಯಂ | (Abyssos g12) 4 ಅನನ್ತರಂ ಮಯಾ
ಸಿಂಹಾಸನಾನಿ ದೃಷ್ಟ್ವಾನಿ ತತ್ರ ಯೇ ಜನಾ ಉಪಾವಿಶನ್ ತೇಭ್ಯೋ ವಿಚಾರಭಾರೋ ಽದೀಯತಃ; ಅನನ್ತರಂ ಯೀಶೋಃ ಸಾಕ್ಷ್ಯಸ್ಯ
ಕಾರಣಾದ್ ಈಶ್ವರವಾಕ್ಯಸ್ಯ ಕಾರಣಾಚ್ಚ ಯೇಷಾಂ ಶಿರಶ್ಚೇದನಂ ಕೃತಂ ಪಶೋಽಸ್ತದೀಯಪ್ರತಿಮಾಯಾ ವಾ ಪೂಜಾ ಯೈ ನ
ಕೃತಾ ಭಾಲೇ ಕರೇ ವಾ ಕಲಜ್ಯೋ ಽಪಿ ನ ದೃತಸ್ತೇಷಾಮ್ ಆತ್ಮಾನೋ ಽಪಿ ಮಯಾ ದೃಷ್ಟಾಃ, ತೇ ಪ್ರಾಪ್ತಜೀವನಾಸ್ತದ್ವರ್ಷಸಹಸ್ರಂ
ಯಾವತ್ ಖ್ರೀಷ್ಟೇನ ಸಾರ್ಧಂ ರಾಜತ್ತಮಕುರ್ವನ್ | 5 ಕಿನ್ತ್ವವಶಿಷ್ಟಾ ಮೃತಜನಾಸ್ತಸ್ಯ ವರ್ಷಸಹಸ್ರಸ್ಯ ಸಮಾಪ್ತೇಃ ಪೂರ್ವ್ವಂ
ಜೀವನಂ ನ ಪ್ರಾಪನ್ | 6 ಏಷಾ ಪ್ರಥಮೋತ್ಥಿತಿಃ | ಯಃ ಕಶ್ಚಿತ್ ಪ್ರಥಮಾಯಾ ಉತ್ಥಿತೇರಂತೀ ಸ ಧನ್ಯಃ ಪವಿತ್ರಶ್ಚ | ತೇಷು
ದ್ವಿತೀಯಮೃತ್ಯೋಃ ಕೋ ಽಪ್ಯಧಿಕಾರೋ ನಾಸ್ತಿ ತ ಈಶ್ವರಸ್ಯ ಖ್ರೀಷ್ಟಸ್ಯ ಚ ಯಾಜಕಾ ಭವಿಷ್ಯತಿ ವರ್ಷಸಹಸ್ರಂ ಯಾವತ್ ತೇನ
ಸಹ ರಾಜತ್ತಂ ಕರಿಷ್ಯನ್ತಿ ಚ | 7 ವರ್ಷಸಹಸ್ರೇ ಸಮಾಪ್ತೇ ಶಯತಾನಃ ಸ್ವಕಾರಾತೋ ಮೋಕ್ಷತೇ | 8 ತತಃ ಸ ಪೃಥಿವ್ಯಾಶ್ಚತುರ್ಧಿಕ್ಷು
ಸ್ಥಿತಾನ್ ಸರ್ವ್ವಜಾತೀಯಾನ್ ವಿಶೇಷತೋ ಜೂಜಾಖ್ಯಾನ್ ಮಾಜೂಜಾಖ್ಯಾಂಶ್ಚ ಸಾಮುದ್ರಸಿಕತಾವದ್ ಬಹುಸಂಖ್ಯಕಾನ್
ಜನಾನ್ ಭ್ರಮಯಿತ್ವಾ ಯುದ್ಧಾರ್ಥಂ ಸಂಗ್ರಹೀತುಂ ನಿರ್ಗಮಿಷ್ಯತಿ | 9 ತತಸ್ತೇ ಮೇದಿನ್ಯಾಃ ಪ್ರಸ್ಥೇನಾಗತ್ಯ ಪವಿತ್ರಲೋಕಾನಾಂ
ದುರ್ಗಂ ಪ್ರಿಯತಮಾಂ ನಗರೀಣ್ಣು ವೇಷ್ಟಿತವನ್ಯಃ ಕಿನ್ತ್ವೀಶ್ವರೇಣ ನಿಕ್ಷಿಪ್ತೋ ಽಗ್ನಿರಾಕಾಶಾತ್ ಪತಿತ್ವಾ ತಾನ್ ಖಾದಿತವಾನ್ |
10 ತೇಷಾಂ ಭ್ರಮಯಿತಾ ಚ ಶಯತಾನೋ ವಹ್ನಿಗನ್ನಕಯೋ ಹ್ರದೇ ಽರ್ಥತಃ ಪಶು ಮಿರ್ಥಾಭವಿಷ್ಯದ್ವಾದೀ ಚ ಯತ್ರ
ತಿಷ್ಠತಸ್ತತ್ಪ್ರಿಯಂ ನಿಕ್ಷಿಪ್ಯಃ, ತತ್ರಾನನ್ತಕಾಲಂ ಯಾವತ್ ತೇ ದಿವಾನಿಶಂ ಯಾತನಾಂ ಭೋಕ್ಷ್ಯಂತೇ | (aiōn g165, Linnē Pyr g3041
g4442) 11 ತತಃ ಶುಕ್ಲಮ್ ಏಕಂ ಮಹಾಸಿಂಹಾಸನಂ ಮಯಾ ದೃಷ್ಟಂ ತದುಪವಿಷ್ಟೋ ಽಪಿ ದೃಷ್ಟಸ್ಯ ವದನಾನಿಸ್ತಿದಾದ್
ಭೂನಭೋಮಣ್ಣಲೇ ಪಲಾಯೇತಾಂ ಪುನಸ್ತಾಭ್ಯಾಂ ಸ್ಥಾನಂ ನ ಲಭಂ | 12 ಅಪರಂ ಕ್ಷುದ್ರಾ ಮಹಾನ್ಶಶ್ಚ ಸರ್ವೇ ಮೃತಾ
ಮಯಾ ದೃಷ್ಟಾಃ, ತೇ ಸಿಂಹಾಸನಸ್ಥಾನಿಕೇ ಽತಿಷ್ಠನ್ ಗ್ರನ್ಥಾಶ್ಚ ವ್ಯಸ್ತೀರ್ಯನ್ತ ಜೀವನಪುಸ್ತಕಾಖ್ಯಮ್ ಅಪರಮ್ ಏಕಂ ಪುಸ್ತಕಮಪಿ
ವಿಸ್ತೀರ್ಣಂ | ತತ್ರ ಗ್ರನ್ಥೇಷು ಯದ್ಧತ್ ಲಿಖಿತಂ ತಸ್ಮಾತ್ ಮೃತಾನಾಮ್ ಏಕೈಕಸ್ಯ ಸ್ತಕಿಯಾನುಯಾಯೀ ವಿಚಾರಃ ಕೃತಃ |
13 ತದಾನೀಂ ಸಮುದ್ರೇಣ ಸ್ನಾನ್ತರಸ್ಥಾ ಮೃತಜನಾಃ ಸಮರ್ಪಿತಾಃ, ಮೃತ್ಯುಪರಲೋಕಾಭ್ಯಾಮಪಿ ಸ್ನಾನ್ತರಸ್ಥಾ ಮೃತಜನಾಃ
ಸಮರ್ಪಿತಾಃ, ತೇಷಾಂಚ್ಛೈಕೈಕಸ್ಯ ಸ್ತಕಿಯಾನುಯಾಯೀ ವಿಚಾರಃ ಕೃತಃ | (Hadēs g86, Linnē Pyr g3041 g4442) 15 ಯಸ್ಯ ಕಸ್ಯಚಿತ್ ನಾಮ
ಜೀವನಪುಸ್ತಕೇ ಲಿಖಿತಂ ನಾವಿದ್ಯತ ಸ ಏವ ತಸ್ಮಿನ್ ವಹ್ನಿಹ್ರದೇ ನ್ಯಕ್ಷಿಪ್ಯತ | (Linnē Pyr g3041 g4442)

21 ಅನನ್ತರಂ ನವೀನಮ್ ಆಕಾಶಮಣ್ಣಲಂ ನವೀನಾ ಪೃಥಿವೀ ಚ ಮಯಾ ದೃಷ್ಟೇ ಯತಃ ಪ್ರಥಮಮ್ ಆಕಾಶಮಣ್ಣಲಂ
ಪ್ರಥಮಾ ಪೃಥಿವೀ ಚ ಲೋಪಂ ಗತೇ ಸಮುದ್ರೋ ಽಪಿ ತತಃ ಪರಂ ನ ವಿದ್ಯತೇ | 2 ಅಪರಂ ಸ್ವರ್ಗಾದ್ ಅವರೋಹನ್ತೀ
ಪವಿತ್ರಾ ನಗರೀ, ಅರ್ಥತೋ ನವೀನಾ ಯಿರೂಶಾಲಮಪುರೀ ಮಯಾ ದೃಷ್ಟಾ, ಸಾ ವರಾಯ ವಿಭೂಷಿತಾ ಕನ್ಯೇವ
ಸುಸಜ್ಜಿತಾಸೀತ್ | 3 ಅನನ್ತರಂ ಸ್ವರ್ಗಾದ್ ಏಷ ಮಹಾರವೋ ಮಯಾ ಶ್ರುತಃ ಪಶ್ಚಾಯಂ ಮಾನವೈಃ ಸಾರ್ಧಮ್
ಈಶ್ವರಸ್ಯಾವಾಸಃ, ಸ ತೈಃ ಸಾರ್ಧಂ ವತ್ಸ್ಯತಿ ತೇ ಚ ತಸ್ಯ ಪ್ರಜಾ ಭವಿಷ್ಯನ್ತಿ, ಈಶ್ವರಶ್ಚ ಸ್ವಯಂ ತೇಷಾಮ್ ಈಶ್ವರೋ ಭೂತ್ವಾ
ತೈಃ ಸಾರ್ಧಂ ಸ್ಥಾಸ್ಯತಿ | 4 ತೇಷಾಂ ನೇತ್ರೇಭ್ಯಶ್ಚೂಶೂಣಿ ಸರ್ವ್ವಾಣೀಶ್ವರೇಣ ಪ್ರಮಾರ್ಕ್ಯಂತೇ ಮೃತ್ಯುರಪಿ ಪುನರ್ ನ ಭವಿಷ್ಯತಿ
ಶೋಕವಿಲಾಪಕೇಶಾ ಅಪಿ ಪುನರ್ ನ ಭವಿಷ್ಯನ್ತಿ, ಯತಃ ಪ್ರಥಮಾನಿ ಸರ್ವ್ವಾಣಿ ವ್ಯತೀತಿನಿ | 5 ಅಪರಂ ಸಿಂಹಾಸನೋಪವಿಷ್ಟೋ
ಜನೋಽವದತ್ ಪಶ್ಚಾಹಂ ಸರ್ವ್ವಾಣಿ ನೂತನೀಕರೋಮಿ | ಪುನರವದತ್ ಲಿಖಿ ಯತ ಇಮಾನಿ ವಾಕ್ಯಾನಿ ಸತ್ಯಾನಿ ವಿಶ್ವಾಸ್ಯಾನಿ
ಚ ಸನ್ತಿ | 6 ಪನ ಮಾರ್ಮ್ ಅವದತ್ ಸಮಾಪ್ತಂ, ಅಹಂ ಕಃ ಕ್ಷಶ್ಚ, ಅಹಮ್ ಆದಿರನ್ತಶ್ಚ ಯಃ ಪಿಪಾಸತಿ ತಸ್ಮಾ ಅಹಂ
ಜೀವನದಾಯಿಪ್ರಸ್ರವಣಸ್ಯ ತೋಯಂ ವಿನಾಮೂಲ್ಯಂ ದಾಸ್ಯಾಮಿ | 7 ಯೋ ಜಯತಿ ಸ ಸರ್ವ್ವೇಷಾಮ್ ಅಧಿಕಾರೀ
ಭವಿಷ್ಯತಿ, ಅಹಂಚ್ಛ ತಸ್ಯೇಶ್ವರೋ ಭವಿಷ್ಯಾಮಿ ಸ ಚ ಮಮ ಪುತ್ರೋ ಭವಿಷ್ಯತಿ | 8 ಕಿನ್ತ್ವ ಭೀತಾನಾಮ್ ಅವಿಶ್ವಾಸಿನಾಂ
ಘೃಣ್ಣಾನಾಂ ನರಹನ್ತುಣಾಂ ವೇಶ್ಯಾಗಮಿನಾಂ ಮೋಹಕಾನಾಂ ದೇವಪೂಜಕಾನಾಂ ಸರ್ವ್ವೇಷಾಮ್ ಅನ್ಯತವಾದಿನಾಂ ಇಶ್ಚಂಶೋ
ವಹ್ನಿಗನ್ನಕಜ್ವಲಿತಹ್ರದೇ ಭವಿಷ್ಯತಿ, ಏಷ ಏವ ದ್ವಿತೀಯೋ ಮೃತ್ಯುಃ | (Linnē Pyr g3041 g4442) 9 ಅನನ್ತರಂ ಶೇಷಸಪ್ತದಕ್ಷೈಃ
ಪರಿಪೂರ್ಣಾಃ ಸಪ್ತ ಕಂಸಾ ಯೇಷಾಂ ಸಪ್ತದೂತಾನಾಂ ಕರೇಷ್ವಾಸನ್ ತೇಷಾಮೇಕ ಆಗತ್ಯ ಮಾಂ ಸಮ್ಯಾಷ್ಯಾವದತ್,

ಆಗಚ್ಛಾಹಂ ತಾಂ ಕನ್ಯಾಮ್ ಅರ್ಥತೋ ಮೇಷಶಾವಕಸ್ಯ ಭಾವಿಭಾಯ್ಯಾಂ ತ್ವಾಂ ದರ್ಶಯಾಮಿ | 10 ತತಃ ಸ ಆತ್ಮಾವಿಷ್ಣಂ ಮಾಮ್ ಅತ್ಯುಚ್ಚಂ ಮಹಾಪರ್ವತಮೇಂಕ ನೀತ್ವೇಶ್ವರಸ್ಯ ಸನ್ನಿಧಿತಃ ಸ್ವರ್ಗಾದ್ ಅವರೋಹನ್ನೀಂ ಯಿರೂಶಾಲಮಾಖ್ಯಾಂ ಪವಿತ್ರಾಂ ನಗರೀಂ ದರ್ಶಿತವಾನ್ | 11 ಸಾ ಈಶ್ವರೀಯಪ್ರತಾಪವಿಶಿಷ್ಟಾ ತಸ್ಯಾಸ್ತೇಜೋ ಮಹಾರ್ಘರತ್ನವದ್ ಅರ್ಥತಃ ಸೂರ್ಯಕಾನ್ತಮಣಿತೇಜಸ್ತುಲ್ಯಂ | 12 ತಸ್ಯಾಃ ಪ್ರಾಚೀರಂ ಬೃಹದ್ ಉಚ್ಚೈಃ ತತ್ರ ದ್ವಾದಶ ಗೋಪುರಾಣಿ ಸನ್ನಿ ತದ್ಗೋಪುರೋಪರಿ ದ್ವಾದಶ ಸ್ವರ್ಗದೂತಾ ವಿದ್ಯಂತೇ ತತ್ರ ಚ ದ್ವಾದಶ ನಾಮಾನ್ಯರ್ಥತ ಇಸ್ರಾಯೇಲೀಯಾನಾಂ ದ್ವಾದಶವಂಶಾನಾಂ ನಾಮಾನಿ ಲಿಖಿತಾನಿ | 13 ಪೂರ್ವದಿಶಿ ತ್ರೀಣಿ ಗೋಪುರಾಣಿ ಉತ್ತರದಿಶಿ ತ್ರೀಣಿ ಗೋಪುರಾಣಿ ದಕ್ಷಿಣದಿಶಿ ತ್ರೀಣಿ ಗೋಪುರಾಣಿ ಪಶ್ಚಿಮದಿಶಿ ಚ ತ್ರೀಣಿ ಗೋಪುರಾಣಿ ಸನ್ನಿ | 14 ನಗರ್ಯ್ಯಾಃ ಪ್ರಾಚೀರಸ್ಯ ದ್ವಾದಶ ಮೂಲಾನಿ ಸನ್ನಿ ತತ್ರ ಮೇಷಶಾವಕಸ್ಯ ದ್ವಾದಶಪೇರಿತಾನಾಂ ದ್ವಾದಶ ನಾಮಾನಿ ಲಿಖಿತಾನಿ | 15 ಅನರಂ ನಗರ್ಯ್ಯಾಸ್ತದೀಯಗೋಪುರಾಣಾಂ ತತ್ಪ್ರಾಚೀರಸ್ಯ ಚ ಮಾಪನಾರ್ಥಂ ಮಯಾ ಸಮ್ಭಾಷಮಾಣಸ್ಯ ದೂತಸ್ಯ ಕರೇ ಸ್ವರ್ಣಮಯ ಏಕಃ ಪರಿಮಾಣದಣ್ಣ ಆಸೀತ್ | 16 ನಗರ್ಯ್ಯಾಃ ಆಕೃತಿಶ್ಚತುರಸ್ತ್ರಾ ತಸ್ಯಾ ದೈರ್ಘ್ಯಪ್ರಸ್ಥೇ ಸಮೇ | ತತಃ ಪರಂ ಸ ತೇಗ ಪರಿಮಾಣದಕ್ಷೇನ ತಾಂ ನಗರೀಂ ಪರಿಮಿತವಾನ್ ತಸ್ಯಾಃ ಪರಿಮಾಣಂ ದ್ವಾದಶಸಹಸ್ರನಲ್ಲಾಃ | ತಸ್ಯಾ ದೈರ್ಘ್ಯಂ ಪ್ರಸ್ಥಮ್ ಉಚ್ಚತ್ಸೃಜ ಸಮಾನಾನಿ | 17 ಅಪರಂ ಸ ತಸ್ಯಾಃ ಪ್ರಾಚೀರಂ ಪರಿಮಿತವಾನ್ ತಸ್ಯ ಮಾನವಾಸ್ವಾರ್ಥತೋ ದೂತಸ್ಯ ಪರಿಮಾಣಾನುಸಾರತಸ್ತತ್ ಚತುಶ್ಚತ್ವಾರಿಂಶದಧಿಕಾಶತಹಸ್ತಪರಿಮಿತಂ | 18 ತಸ್ಯ ಪ್ರಾಚೀರಸ್ಯ ನಿರ್ಮಿತಿಃ ಸೂರ್ಯಕಾನ್ತಮಣಿಭಿ ನಗರೀ ಚ ನಿರ್ಮಲಕಾಚತುಲೈನ ಶುದ್ಧಸುವರ್ಣೇನ ನಿರ್ಮಿತಾ | 19 ನಗರ್ಯ್ಯಾಃ ಪ್ರಾಚೀರಸ್ಯ ಮೂಲಾನಿ ಚ ಸರ್ವವಿಧಮಹಾರ್ಘಮಣಿಭಿ ಭೂಷಿತಾನಿ | ತೇಷಾಂ ಪ್ರಥಮಂ ಭಿತ್ತಿಮೂಲಂ ಸೂರ್ಯಕಾನ್ತಸ್ಯ ದ್ವಿತೀಯಂ ನೀಲಸ್ಯ ತೃತೀಯಂ ತಾಮ್ರಮಣೀಃ, ಚತುರ್ಥಂ ಮರಕತಸ್ಯ, 20 ಪಞ್ಚಮಂ ವೈದೂರ್ಯಸ್ಯ, ಷಷ್ಠಂ ಶೋಣರತ್ನಸ್ಯ, ಸಪ್ತಮಂ ಚಂದ್ರಕಾನ್ತಸ್ಯ, ಅಷ್ಟಮಂ ಗೋಮೇದಸ್ಯ, ನವಮಂ ಪದ್ಮರಾಗಸ್ಯ, ದಶಮಂ ಲಶೂನೀಯಸ್ಯ, ಏಕಾದಶಂ ಷೇರೋಜಸ್ಯ, ದ್ವಾದಶಂ ಮರ್ಟೀಷ್ಠಣೇಶ್ಚಾನ್ತಿ | 21 ದ್ವಾದಶಗೋಪುರಾಣಿ ದ್ವಾದಶಮುಕ್ತಾಭಿ ನಿರ್ಮಿತಾನಿ, ಏಕೈಕಂ ಗೋಪುರಮ್ ಏಕೈಕಯಾ ಮುಕ್ತಯಾ ಕೃತಂ ನಗರ್ಯ್ಯಾ ಮಹಾಮಾರ್ಗಶ್ಚಾಚ್ಚಕಾಚವತ್ ನಿರ್ಮಲಸುವರ್ಣೇನ ನಿರ್ಮಿತಂ | 22 ತಸ್ಯಾ ಅನ್ತರ ಏಕಮಪಿ ಮನ್ದಿರಂ ಮಯಾ ನ ದೃಷ್ಟಂ ಸತಃ ಸರ್ವಶಕ್ತಿಯಾನ್ ಪ್ರಭುಃ ಪರಮೇಶ್ವರೋ ಮೇಷಶಾವಕಶ್ಚ ಸ್ವಯಂ ತಸ್ಯ ಮನ್ದಿರಂ | 23 ತಸ್ಯೈ ನಗರ್ಯ್ಯೈ ದೀಪ್ತಿದಾನಾರ್ಥಂ ಸೂರ್ಯಚಂದ್ರಮಸೋಃ ಪ್ರಯೋಜನಂ ನಾಸ್ತಿ ಯತ ಈಶ್ವರಸ್ಯ ಪ್ರತಾಪಸ್ತಾಂ ದೀಪಯತಿ ಮೇಷಶಾವಕಶ್ಚ ತಸ್ಯಾ ಜ್ಯೋತಿರಸ್ತಿ | 24 ಪರಿತ್ರಾಣಪ್ರಾಪ್ತಿಯೋಕನಿವಹಾಶ್ಚ ತಸ್ಯಾ ಆಲೋಕೇ ಗಮನಾಗಮನೇ ಕುರ್ವನ್ತೈ ಪೃಥಿವ್ಯಾ ರಾಜಾನಶ್ಚ ಸ್ವಕೀಯಂ ಪ್ರತಾಪಂ ಗೌರವಂ ತನ್ನದ್ಯಮ್ ಆನಯನ್ತಿ | 25 ತಸ್ಯಾ ದ್ವಾರಾಣಿ ದಿವಾ ಕದಾಪಿ ನ ರೋತ್ಯಂತೇ ನಿಶಾಪಿ ತತ್ರ ನ ಭವಿಷ್ಯತಿ | 26 ಸರ್ವಜಾತೀನಾಂ ಗೌರವಪ್ರತಾಪಾ ತನ್ನದ್ಯಮ್ ಆನೇಷ್ಯೇತೇ | 27 ಪರಂತ್ವಪವಿತ್ರಂ ಘೃಣ್ಯಕೃದ್ ಅನ್ಯತಕ್ರದ್ ವಾ ಕಿಮಪಿ ತನ್ನದ್ಯಂ ನ ಪ್ರವೇಕ್ಷ್ಯತಿ ಮೇಷಶಾವಕಸ್ಯ ಜೀವನಪುಸ್ತಕೇ ಯೇಷಾಂ ನಾಮಾನಿ ಲಿಖಿತಾನಿ ಕೇವಲಂ ತ ಏವ ಪ್ರವೇಕ್ಷ್ಯನ್ತಿ |

22 ಅನನ್ತರಂ ಸ ಸ್ವಟಿಕವತ್ ನಿರ್ಮಲಮ್ ಅಮೃತತೋಯಸ್ಯ ಸ್ತೋತೋ ಮಾಮ್ ಅಲುಶಯತ್ ತದ್ ಈಶ್ವರಸ್ಯ ಮೇಷಶಾವಕಸ್ಯ ಚ ಸಿಂಹಾಸನಾತ್ ನಿರ್ಗಚ್ಛತಿ | 2 ನಗರ್ಯ್ಯಾ ಮಾರ್ಗಮಧ್ಯೇ ತಸ್ಯಾ ನದ್ಯಾಃ ಪಾರ್ಶ್ವಯೋರಮೃತವೃಕ್ಷಾ ವಿದ್ಯಂತೇ ತೇಷಾಂ ದ್ವಾದಶಫಲಾನಿ ಭವನ್ತಿ, ಏಕೈಕೋ ವೃಕ್ಷಃ ಪ್ರತಿಮಾಸಂ ಸ್ವಫಲಂ ಫಲತಿ ತದ್ವೃಕ್ಷಪತ್ರಾಣಿ ಚಾನ್ಯಜಾತೀಯಾನಾಮ್ ಆರೋಗ್ಯಜನಕಾನಿ | 3 ಅಪರಂ ಕಿಮಪಿ ಶಾಪಗ್ರಸ್ತಂ ಪುನ ನ ಗ ಭವಿಷ್ಯತಿ ತಸ್ಯಾ ಮಧ್ಯ ಈಶ್ವರಸ್ಯ ಮೇಷಶಾವಕಸ್ಯ ಚ ಸಿಂಹಾಸನಂ ಸ್ಥಾಪ್ಯತಿ ತಸ್ಯ ದಾಸಾಶ್ಚ ತಂ ಸೇವಿಷ್ಯಂತೇ | 4 ತಸ್ಯ ವದನದರ್ಶನಂ ಪ್ರಾಪ್ಯನ್ತಿ ಭಾಲೇಷು ಚ ತಸ್ಯ ನಾಮ ಲಿಖಿತಂ ಭವಿಷ್ಯತಿ | 5 ತದಾನೀಂ ರಾತ್ರಿಃ ಪುನ ನ ಗ ಭವಿಷ್ಯತಿ ಯತಃ ಪ್ರಭುಃ ಪರಮೇಶ್ವರಸ್ತಾನ್ ದೀಪಯಿಷ್ಯತಿ ತೇ ಚಾನನ್ತಕಾಲಂ ಯಾವದ್ ರಾಜತ್ವಂ ಕರಿಷ್ಯಂತೇ | (aiṅ 9165) 6 ಅನನ್ತರಂ ಸ ಮಾಮ್ ಅವದತ್, ವಾಕ್ಯಾನೀಮಾನಿ ವಿಶ್ವಾಸ್ಯಾನಿ ಸತ್ಯಾನಿ ಚ, ಅಚಿರಾದ್ ಯೈ ಭರ್ವಿತವ್ಯಂ ತಾನಿ ಸ್ವದಾಸಾನ್ ಜ್ಞಾಪಯಿತುಂ ಪವಿತ್ರಭವಿಷ್ಯದ್ವಾದಿನಾಂ ಪ್ರಭುಃ ಪರಮೇಶ್ವರಃ ಸ್ವದೂತಂ ಪ್ರೇಷಿತವಾನ್ | 7 ಪಶ್ಯಾಹಂ ತೂರ್ಣಮ್ ಆಗಚ್ಛಾಮಿ, ಏತದ್ವನ್ನಸ್ಯ ಭವಿಷ್ಯದ್ವಾಕ್ಯಾನಿ ಯಃ ಪಾಲಯತಿ ಸ ಏವ ಧನ್ಯಃ | 8 ಯೋಹನಹಮ್ ಏತಾನಿ ಶ್ರುತವಾನ್ ದೃಷ್ಟವಾಂಶ್ಚಾಸ್ಮಿ ಶ್ರುತ್ವಾ ದೃಷ್ಟ್ವಾ ಚ ತದ್ವರ್ತಕದೂತಸ್ಯ ಪ್ರಣಾಮಾರ್ಥಂ ತಚ್ಚರಣಯೋರನ್ನಿಕೇ ಽಪತಂ | 9 ತತಃ ಸ ಮಾಮ್ ಅವದತ್ ಸಾವಧಾನೋ ಭವ ಮೈವಂ ಕೃರು, ತ್ವಯಾ ತವ ಭ್ರಾತೃಭಿ ಭರ್ವಿಷ್ಯದ್ವಾದಿಭಿರೇತದ್ವನ್ನಸ್ಥವಾಕ್ಯಪಾಲನಕಾರಿಭಿಶ್ಚ ಸಹದಾಸೋ ಽಹಂ | ತ್ವಮ್ ಈಶ್ವರಂ ಪ್ರಣಮ | 10 ಸ ಪುನ ಮಾರ್ಗಮ್

ಅವದತ್, ಏತದ್ಧನ್ಯಸ್ಥಭವಿಷ್ಯದ್ವಾಕ್ಯಾನಿ ತ್ವಯಾ ನ ಮುದ್ರಾಜ್ಞಯಿತವ್ಯಾನಿ ಯತಃ ಸಮಯೋ ನಿಕಟಿವರ್ತಿ | 11 ಅಧರ್ಮಾಚಾರ
 ಇತಃ ಪರಮಪ್ರಧರ್ಮಮ್ ಆಚರತು, ಅಮೇಧ್ಯಾಚಾರ ಇತಃ ಪರಮಪ್ರಮೇಧ್ಯಮ್ ಆಚರತು ಧರ್ಮಾಚಾರ ಇತಃ ಪರಮಪಿ
 ಧರ್ಮಮ್ ಆಚರತು ಪವಿತ್ರಾಚಾರಶ್ಚೇತಃ ಪರಮಪಿ ಪವಿತ್ರಮ್ ಆಚರತು | 12 ಪಶ್ಯಾಹಂ ತೂರ್ಣಮ್ ಆಗಚ್ಛಾಮಿ, ಏಕೈಕಸ್ಮೈ
 ಸ್ತತ್ರಿಯಾನುಯಾಯಿಫಲದಾನಾರ್ಥಂ ಮದ್ಗಾತವ್ಯಫಲಂ ಮಮ ಸಮವರ್ತಿ | 13 ಅಹಂ ಕಃ ಕ್ಷಶ್ಚ ಪ್ರಥಮಃ ಶೇಷಶ್ಚಾದಿರನ್ನಶ್ಚ |
 14 ಅಮುತವ್ಯಕ್ತಸ್ಯಾಧಿಕಾರಪ್ರಾಪ್ತಾರ್ಥಂ ದ್ವಾರೈ ನರ್ಗರಪ್ರವೇಶಾರ್ಥಂ ಯೇ ತಸ್ಯಾಜ್ಞಾಃ ಪಾಲಯಂತಿ ತ ಏವ ಧನ್ಯಾಃ | 15
 ಕುಕ್ಕುರೈರ್ಮಾರ್ಯಾವಿಭಿಃ ಪುಂಜಾಃ ಪುಂಜಾಃ ನರ್ಗರಹನ್ಯಭಿ ದೇವಾರ್ಚಕೈಃ ಸರ್ವೈರನ್ಯತೇ ಪ್ರೀಯಮಾಣೈರನ್ಯತಾಚಾರಿಭಿಶ್ಚ
 ಬಹಿಃ ಸ್ಥಾತವ್ಯಂ | 16 ಮಣ್ಣಲೀಷು ಯುಷ್ಮಬ್ಧಮೇತೇಷಾಂ ಸಾಕ್ಷ್ಯದಾನಾರ್ಥಂ ಯೀಶುರಹಂ ಸ್ವದೂತಂ ಪ್ರೇಷಿತವಾನ್,
 ಅಹಮೇವ ದಾಯೂದೋ ಮೂಲಂ ವಂಶಶ್ಚ, ಅಹಂ ತೇಜೋಮಯಪ್ರಭಾತೀಯತಾರಾಸ್ವರೂಪಃ | 17 ಆತ್ಮಾ ಕನ್ಯಾ
 ಚ ಕಥಯತಃ, ತ್ವಯಾಗಮ್ಯತಾಂ | ಶ್ರೋತಾಪಿ ವದತು, ಆಗಮ್ಯತಾಮಿತಿ | ಯಶ್ಚ ತ್ವಷಾತ್ಮಃ ಸ ಆಗಚ್ಛತು ಯಶ್ಚೇಚ್ಛತಿ ಸ
 ವಿನಾ ಮೂಲ್ಯಂ ಜೀವನದಾಯಿ ಜಲಂ ಗೃಹ್ಣಾತು | 18 ಯಃ ಕಶ್ಚಿದ್ ಏತದ್ಧನ್ಯಸ್ಥಭವಿಷ್ಯದ್ವಾಕ್ಯಾನಿ ಶ್ರುಣೋತಿ ತಸ್ಮಾ ಅಹಂ
 ಸಾಕ್ಷ್ಯಮಿದಂ ದದಾಮಿ, ಕಶ್ಚಿದ್ ಯದ್ಯಪರಂ ಕಿಮಪ್ಯೇತೇಷು ಯೋಜಯತಿ ತರ್ಹೀಶ್ವರೋಗ್ರನ್ಥೇಽಸ್ಮಿನ್ ಲಿಖಿತಾನ್ ದಕ್ಷಾನ್
 ತಸ್ಮಿನ್ನೇವ ಯೋಜಯಿಷ್ಯತಿ | 19 ಯದಿ ಚ ಕಶ್ಚಿದ್ ಏತದ್ಧನ್ಯಸ್ಥಭವಿಷ್ಯದ್ವಾಕ್ಯೇಭ್ಯಃ ಕಿಮಪ್ಯಪಹರತಿ ತರ್ಹೀಶ್ವರೋ ಗ್ರನ್ಥೇಽಸ್ಮಿನ್
 ಲಿಖಿತಾತ್ ಜೀವನವ್ಯಕ್ತಾತ್ ಪವಿತ್ರನಗರಾಚ್ಚ ತಸ್ಯಾಂಶಮಪಹರಿಷ್ಯತಿ | 20 ಏತತ್ ಸಾಕ್ಷ್ಯಂ ಯೋ ದದಾತಿ ಸ ಏವ ವಕ್ತಿ
 ಸತ್ಯಮ್ ಅಹಂ ತೂರ್ಣಮ್ ಆಗಚ್ಛಾಮಿ | ತಥಾಸ್ತು | ಪ್ರಭೋ ಯೀಶೋ, ಆಗಮ್ಯತಾಂ ಭವತಾ | 21 ಅಸ್ಮಾಕಂ ಪ್ರಭೋ
 ಯೀಶುಖೀಷ್ಯಸ್ಯಾನುಗ್ರಹಃ ಸರ್ವೇಷು ಯುಷ್ಮಾಸು ವರ್ತತಾಂ | ಆಮೇನ್ |



ಅಪರಂ ಸ್ವರ್ಗದ್ ಅವರೋಹಸ್ವಿ ಪವಿತ್ರಾ ನಗರೀ, ಅರ್ಥತೋ ನವೀನಾ ಯಿರೂಶಲಮಪುರೀ ಮಯಾ ದೃಷ್ಟಾ ಸಾ
 ವರಾಯ ವಿಭೂಷಿತಾ ಕನ್ಯೇವ ಸುಸಜ್ಜಿತಾಸೀತ್ ಅನನ್ತರಂ ಸ್ವರ್ಗದ್ ಏಷ ಮಹಾರವೋ ಮಯಾ ಶ್ರುತಃ ಪಶ್ಯಾಯಂ
 ಮಾನವೈಃ ಸಾರ್ಥಮ್ ಈಶ್ವರಸ್ಯಾವಾಸಃ, ಸ ತೈಃ ಸಾರ್ಥಂ ವತ್ಸ್ಯತಿ ತೇ ಚ ತಸ್ಯ ಪ್ರಜಾ ಭವಿಷ್ಯನ್ತಿ,
 ಈಶ್ವರಶ್ಚ ಸ್ವಯಂ ತೇಷಾಮ್ ಈಶ್ವರೋ ಭೂತ್ವಾ ತೈಃ ಸಾರ್ಥಂ ಸ್ಥಾಸ್ಯತಿ
 ಪ್ರಕಾಶಿತಂ 21:2-3

ರೀಡರ್ ಗೈಡ್

ಕನ್ನಡ at AionianBible.org/Readers-Guide

The Aionian Bible republishes public domain and Creative Common Bible texts that are 100% free to copy and print. The original translation is unaltered and notes are added to help your study. The notes show the location of eleven special Greek and Hebrew Aionian Glossary words to help us better understand God's love for individuals and for all mankind, and the nature of afterlife destinies.

Who has the authority to interpret the Bible and examine the underlying Hebrew and Greek words? That is a good question! We read in 1 John 2:27, *"As for you, the anointing which you received from him remains in you, and you do not need for anyone to teach you. But as his anointing teaches you concerning all things, and is true, and is no lie, and even as it taught you, you remain in him."* Every Christian is qualified to interpret the Bible! Now that does not mean we will all agree. Each of us is still growing in our understanding of the truth. However, it does mean that there is no infallible human or tradition to answer all our questions. Instead the Holy Spirit helps each of us to know the truth and grow closer to God and each other.

The Bible is a library with 66 books in the Protestant Canon. The best way to learn God's word is to read entire books. Read the book of Genesis. Read the book of John. Read the entire Bible library. Topical studies and cross-referencing can be good. However, the safest way to understand context and meaning is to read whole Bible books. Chapter and verse numbers were added for convenience in the 16th century, but unfortunately they can cause the Bible to seem like an encyclopedia. The Aionian Bible is formatted with simple verse numbering, minimal notes, and no cross-referencing in order to encourage the reading of Bible books.

Bible reading must also begin with prayer. Any Christian is qualified to interpret the Bible with God's help. However, this freedom is also a responsibility because without the Holy Spirit we cannot interpret accurately. We read in 1 Corinthians 2:13-14, *"And we speak of these things, not with words taught by human wisdom, but with those taught by the Spirit, comparing spiritual things with spiritual things. Now the natural person does not receive the things of the Spirit of God, for they are foolishness to him, and he cannot understand them, because they are spiritually discerned."* So we cannot understand in our natural self, but we can with God's help through prayer.

The Holy Spirit is the best writer and he uses literary devices such as introductions, conclusions, paragraphs, and metaphors. He also writes various genres including historical narrative, prose, and poetry. So Bible study must spiritually discern and understand literature. Pray, read, observe, interpret, and apply. Finally, *"Do your best to present yourself approved by God, a worker who does not need to be ashamed, properly handling the word of truth."* 2 Timothy 2:15. *"God has granted to us his precious and exceedingly great promises; that through these you may become partakers of the divine nature, having escaped from the corruption that is in the world by lust. Yes, and for this very cause adding on your part all diligence, in your faith supply moral excellence; and in moral excellence, knowledge; and in knowledge, self-control; and in self-control patience; and in patience godliness; and in godliness brotherly affection; and in brotherly affection, love. For if these things are yours and abound, they make you to be not idle nor unfruitful to the knowledge of our Lord Jesus Christ,"* 2 Peter 1:4-8.

ನಿಘಂಟು

ಕನ್ನಡ at AionianBible.org/Glossary

The Aionian Bible un-translates and instead transliterates eleven special words to help us better understand the extent of God's love for individuals and all mankind, and the nature of afterlife destinies. The original translation is unaltered and a note is added to 64 Old Testament and 200 New Testament verses. Compare the meanings below to the Strong's Concordance and Glossary definitions.

Abyssos g12

Greek: proper noun, place

Usage: 9 times in 3 books, 6 chapters, and 9 verses

Meaning:

Temporary prison for special fallen angels such as Apollyon, the Beast, and Satan.

aidios g126

Greek: adjective

Usage: 2 times in Romans 1:20 and Jude 6

Meaning:

Lasting, enduring forever, eternal.

aiōn g165

Greek: noun

Usage: 127 times in 22 books, 75 chapters, and 102 verses

Meaning:

A lifetime or time period with a beginning and end, an era, an age, the completion of which is beyond human perception, but known only to God the creator of the aiōns, Hebrews 1:2. Never meaning simple endless or infinite chronological time in Greek usage. Read Dr. Heleen Keizer and Ramelli and Konstan for proofs.

aiōnios g166

Greek: adjective

Usage: 71 times in 19 books, 44 chapters, and 69 verses

Meaning:

From start to finish, pertaining to the age, lifetime, entirety, complete, or even consummate. Never meaning simple endless or infinite chronological time in Koine Greek usage. Read Dr. Heleen Keizer and Ramelli and Konstan for proofs.

eleēsē g1653

Greek: verb, aorist tense, active voice, subjunctive mood, 3rd person singular

Usage: 1 time in this conjugation, Romans 11:32

Meaning:

To have pity on, to show mercy. Typically, the subjunctive mood indicates possibility, not certainty. However, a subjunctive in a purpose clause is a resulting action as certain as the causal action. The subjunctive in a purpose clause functions as an indicative, not an optative. Thus, the grand conclusion of grace theology in Romans 11:32 must be clarified. God's mercy on all is not a possibility, but a certainty. See ntgreek.org.

Geenna g1067

Greek: proper noun, place

Usage: 12 times in 4 books, 7 chapters, and 12 verses

Meaning:

Valley of Hinnom, Jerusalem's trash dump, a place of ruin, destruction, and judgment in this life, or the next, though not eternal to Jesus' audience.

Hadēs g86

Greek: proper noun, place

Usage: 11 times in 5 books, 9 chapters, and 11 verses

Meaning:

Synonymous with Sheol, though in New Testament usage Hades is the temporal place of punishment for deceased unbelieving mankind, distinct from Paradise for deceased believers.

Limnē Pyr g3041 g4442

Greek: proper noun, place

Usage: Phrase 5 times in the New Testament

Meaning:

Lake of Fire, final punishment for those not named in the Book of Life, prepared for the Devil and his angels, Matthew 25:41.

Sheol h7585

Hebrew: proper noun, place

Usage: 66 times in 17 books, 50 chapters, and 64 verses

Meaning:

The grave or temporal afterlife world of both the righteous and unrighteous, believing and unbelieving, until the general resurrection.

Tartaroō g5020

Greek: proper noun, place

Usage: 1 time in 2 Peter 2:4

Meaning:

Temporary prison for particular fallen angels awaiting final judgment.

ನಿಘಂಟು +

AionianBible.org/Bibles/Sanskrit---Kannada-Script/Noted

Glossary references are below. Strong's Hebrew and Greek number notes are added to 64 Old Testament and 200 New Testament verses. Questioned verse translations do not contain Aionian Glossary words and may wrongly imply *eternal* or *Hell*. * The note placement is skipped or adjusted for verses with non-standard numbering.

Abyssos

ಲೂಕಾ 8:31
ರೋಮೀಣಃ 10:7
ಪ್ರಕಾಶಿತಂ 9:1
ಪ್ರಕಾಶಿತಂ 9:2
ಪ್ರಕಾಶಿತಂ 9:11
ಪ್ರಕಾಶಿತಂ 11:7
ಪ್ರಕಾಶಿತಂ 17:8
ಪ್ರಕಾಶಿತಂ 20:1
ಪ್ರಕಾಶಿತಂ 20:3

aidios

ರೋಮೀಣಃ 1:20
ಯುಹೂದಾಃ 1:6

aiōn

ಮಥಿಃ 12:32
ಮಥಿಃ 13:22
ಮಥಿಃ 13:39
ಮಥಿಃ 13:40
ಮಥಿಃ 13:49
ಮಥಿಃ 21:19
ಮಥಿಃ 24:3
ಮಥಿಃ 28:20
ಮಾರ್ಕಃ 3:29
ಮಾರ್ಕಃ 4:19*
ಮಾರ್ಕಃ 10:30
ಮಾರ್ಕಃ 11:14
ಲೂಕಾ 1:33
ಲೂಕಾ 1:55*
ಲೂಕಾ 1:70*
ಲೂಕಾ 16:8
ಲೂಕಾ 18:30
ಲೂಕಾ 20:34
ಲೂಕಾ 20:35
ಯೋಹಾನಃ 4:14
ಯೋಹಾನಃ 6:51
ಯೋಹಾನಃ 6:58
ಯೋಹಾನಃ 8:35
ಯೋಹಾನಃ 8:51
ಯೋಹಾನಃ 8:52
ಯೋಹಾನಃ 9:32
ಯೋಹಾನಃ 10:28
ಯೋಹಾನಃ 11:26
ಯೋಹಾನಃ 12:34
ಯೋಹಾನಃ 13:8
ಯೋಹಾನಃ 14:16

ಪ್ರೇರಿತಾಃ 3:21
ಪ್ರೇರಿತಾಃ 15:18
ರೋಮೀಣಃ 1:25*
ರೋಮೀಣಃ 9:5
ರೋಮೀಣಃ 11:36
ರೋಮೀಣಃ 12:2
ರೋಮೀಣಃ 16:27
ಠ ಕರಿನ್ಯನಃ 1:20
ಠ ಕರಿನ್ಯನಃ 2:6
ಠ ಕರಿನ್ಯನಃ 2:7
ಠ ಕರಿನ್ಯನಃ 2:8
ಠ ಕರಿನ್ಯನಃ 3:18
ಠ ಕರಿನ್ಯನಃ 8:13
ಠ ಕರಿನ್ಯನಃ 10:11
ಠ ಕರಿನ್ಯನಃ 4:4
ಠ ಕರಿನ್ಯನಃ 9:9
ಠ ಕರಿನ್ಯನಃ 11:31
ಗಾಲಾತಿನಃ 1:4
ಗಾಲಾತಿನಃ 1:5
ಇಫಿಷಿಃ 1:21
ಇಫಿಷಿಃ 2:2*
ಇಫಿಷಿಃ 2:7
ಇಫಿಷಿಃ 3:9
ಇಫಿಷಿಃ 3:11*
ಇಫಿಷಿಃ 3:21
ಇಫಿಷಿಃ 6:12
ಫಿಲಿಪ್ಪಿನಃ 4:20
ಕಲಸಿನಃ 1:26
ಠ ತೀಮಥಿಯಃ 1:17
ಠ ತೀಮಥಿಯಃ 6:17
ಠ ತೀಮಥಿಯಃ 4:10
ಠ ತೀಮಥಿಯಃ 4:18
ತೀತಃ 2:12
ಇಬ್ರಿಣಃ 1:2
ಇಬ್ರಿಣಃ 1:8
ಇಬ್ರಿಣಃ 5:6
ಇಬ್ರಿಣಃ 6:5
ಇಬ್ರಿಣಃ 6:20
ಇಬ್ರಿಣಃ 7:17
ಇಬ್ರಿಣಃ 7:21*
ಇಬ್ರಿಣಃ 7:24
ಇಬ್ರಿಣಃ 7:28
ಇಬ್ರಿಣಃ 9:26
ಇಬ್ರಿಣಃ 11:3
ಇಬ್ರಿಣಃ 13:8
ಇಬ್ರಿಣಃ 13:21
ಠ ಪಿತರಃ 1:23

ಠ ಪಿತರಃ 1:25
ಠ ಪಿತರಃ 4:11
ಠ ಪಿತರಃ 5:11
ಠ ಪಿತರಃ 3:18
ಠ ಯೋಹಾನಃ 2:17
ಠ ಯೋಹಾನಃ 1:2
ಯುಹೂದಾಃ 1:13
ಯುಹೂದಾಃ 1:25
ಪ್ರಕಾಶಿತಂ 1:6
ಪ್ರಕಾಶಿತಂ 1:18
ಪ್ರಕಾಶಿತಂ 4:9
ಪ್ರಕಾಶಿತಂ 4:10
ಪ್ರಕಾಶಿತಂ 5:13
ಪ್ರಕಾಶಿತಂ 7:12
ಪ್ರಕಾಶಿತಂ 10:6
ಪ್ರಕಾಶಿತಂ 11:15
ಪ್ರಕಾಶಿತಂ 14:11
ಪ್ರಕಾಶಿತಂ 15:7
ಪ್ರಕಾಶಿತಂ 19:3
ಪ್ರಕಾಶಿತಂ 20:10
ಪ್ರಕಾಶಿತಂ 22:5

aiōnios

ಮಥಿಃ 18:8
ಮಥಿಃ 19:16
ಮಥಿಃ 19:29
ಮಥಿಃ 25:41
ಮಥಿಃ 25:46
ಮಾರ್ಕಃ 3:29
ಮಾರ್ಕಃ 10:17
ಮಾರ್ಕಃ 10:30
ಲೂಕಾ 10:25
ಲೂಕಾ 16:9
ಲೂಕಾ 18:18
ಲೂಕಾ 18:30
ಯೋಹಾನಃ 3:15
ಯೋಹಾನಃ 3:16
ಯೋಹಾನಃ 3:36
ಯೋಹಾನಃ 4:14
ಯೋಹಾನಃ 4:36
ಯೋಹಾನಃ 5:24
ಯೋಹಾನಃ 5:39
ಯೋಹಾನಃ 6:27
ಯೋಹಾನಃ 6:40
ಯೋಹಾನಃ 6:47
ಯೋಹಾನಃ 6:54
ಯೋಹಾನಃ 6:68

ಯೋಹನಃ 10:28
ಯೋಹನಃ 12:25
ಯೋಹನಃ 12:50
ಯೋಹನಃ 17:2
ಪ್ರೇರಿತಾಃ 13:46
ಪ್ರೇರಿತಾಃ 13:48
ರೋಮಿಣಃ 2:7
ರೋಮಿಣಃ 5:21
ರೋಮಿಣಃ 6:22
ರೋಮಿಣಃ 6:23
ರೋಮಿಣಃ 16:25
ರೋಮಿಣಃ 16:26
೨ ಕರಿನ್ಯನಃ 4:17
೨ ಕರಿನ್ಯನಃ 4:18
೨ ಕರಿನ್ಯನಃ 5:1
ಗಾಲಾತಿನಃ 6:8
೨ ಥಿಷಲನೀಕಿನಃ 1:9
೨ ಥಿಷಲನೀಕಿನಃ 2:16
೦ ತೀಮಥಿಯಃ 1:16
೦ ತೀಮಥಿಯಃ 6:12
೦ ತೀಮಥಿಯಃ 6:16
೨ ತೀಮಥಿಯಃ 1:9
೨ ತೀಮಥಿಯಃ 2:10
ತೀತಃ 1:2*
ತೀತಃ 3:7
ಫಿಲೋಮೋನಃ 1:15
ಇಬ್ರಿಣಃ 5:9
ಇಬ್ರಿಣಃ 6:2
ಇಬ್ರಿಣಃ 9:12
ಇಬ್ರಿಣಃ 9:14
ಇಬ್ರಿಣಃ 9:15
ಇಬ್ರಿಣಃ 13:20
೦ ಪಿತರಃ 5:10
೨ ಪಿತರಃ 1:11
೦ ಯೋಹನಃ 1:2
೦ ಯೋಹನಃ 2:25
೦ ಯೋಹನಃ 3:15
೦ ಯೋಹನಃ 5:11
೦ ಯೋಹನಃ 5:13
೦ ಯೋಹನಃ 5:20
ಯಿಹೂದಾಃ 1:7
ಯಿಹೂದಾಃ 1:21
ಪ್ರಕಾಶಿತಂ 14:6

eleēsē

ರೋಮಿಣಃ 11:32

Geenna

ಮಥಿಃ 5:22
ಮಥಿಃ 5:29
ಮಥಿಃ 5:30
ಮಥಿಃ 10:28
ಮಥಿಃ 18:9
ಮಥಿಃ 23:15
ಮಥಿಃ 23:33
ಮಾರ್ಕಃ 9:43*

ಮಾರ್ಕಃ 9:45*
ಮಾರ್ಕಃ 9:47*
ಲೂಕಃ 12:5
ಯಾಕೂಬಃ 3:6

Hadēs

ಮಥಿಃ 11:23
ಮಥಿಃ 16:18
ಲೂಕಃ 10:15
ಲೂಕಃ 16:23
ಪ್ರೇರಿತಾಃ 2:27
ಪ್ರೇರಿತಾಃ 2:31
೦ ಕರಿನ್ಯನಃ 15:55
ಪ್ರಕಾಶಿತಂ 1:18
ಪ್ರಕಾಶಿತಂ 6:8
ಪ್ರಕಾಶಿತಂ 20:13
ಪ್ರಕಾಶಿತಂ 20:14

Limnē Pyr

ಪ್ರಕಾಶಿತಂ 19:20
ಪ್ರಕಾಶಿತಂ 20:10
ಪ್ರಕಾಶಿತಂ 20:14
ಪ್ರಕಾಶಿತಂ 20:15
ಪ್ರಕಾಶಿತಂ 21:8

Sheol

ಆದಿಕಾಂಡ 37:35
ಆದಿಕಾಂಡ 42:38
ಆದಿಕಾಂಡ 44:29
ಆದಿಕಾಂಡ 44:31
ಅರಣ್ಯಕಾಂಡ 16:30
ಅರಣ್ಯಕಾಂಡ 16:33
ಧರ್ಮೋಪದೇಶಕಾಂಡ 32:22
ಸಮುವೇಲನು - ಪ್ರಥಮ ಭಾಗ 2:6
ಸಮುವೇಲನು - ದ್ವಿತೀಯ ಭಾಗ 22:6
ಅರಸುಗಳು - ಪ್ರಥಮ ಭಾಗ 2:6
ಅರಸುಗಳು - ಪ್ರಥಮ ಭಾಗ 2:9
ಯೋಬನು 7:9
ಯೋಬನು 11:8
ಯೋಬನು 14:13
ಯೋಬನು 17:13
ಯೋಬನು 17:16
ಯೋಬನು 21:13
ಯೋಬನು 24:19
ಯೋಬನು 26:6
ಶೀತನೇಗಳು 6:5
ಶೀತನೇಗಳು 9:17
ಶೀತನೇಗಳು 16:10
ಶೀತನೇಗಳು 18:5
ಶೀತನೇಗಳು 30:3
ಶೀತನೇಗಳು 31:17
ಶೀತನೇಗಳು 49:14
ಶೀತನೇಗಳು 49:15
ಶೀತನೇಗಳು 55:15
ಶೀತನೇಗಳು 86:13
ಶೀತನೇಗಳು 88:3
ಶೀತನೇಗಳು 89:48


ಶೀತನೇಗಳು 116:3
ಶೀತನೇಗಳು 139:8
ಶೀತನೇಗಳು 141:7
ಜ್ಞಾನೋಕ್ತಿಗಳು 1:12
ಜ್ಞಾನೋಕ್ತಿಗಳು 5:5
ಜ್ಞಾನೋಕ್ತಿಗಳು 7:27
ಜ್ಞಾನೋಕ್ತಿಗಳು 9:18
ಜ್ಞಾನೋಕ್ತಿಗಳು 15:11
ಜ್ಞಾನೋಕ್ತಿಗಳು 15:24
ಜ್ಞಾನೋಕ್ತಿಗಳು 23:14
ಜ್ಞಾನೋಕ್ತಿಗಳು 27:20
ಜ್ಞಾನೋಕ್ತಿಗಳು 30:16
ಪ್ರಸಂಗಿ 9:10
ಪರಮಗೀತೆ 8:6
ಯೆಶಾಯನು 5:14
ಯೆಶಾಯನು 7:11
ಯೆಶಾಯನು 14:9
ಯೆಶಾಯನು 14:11
ಯೆಶಾಯನು 14:15
ಯೆಶಾಯನು 28:15
ಯೆಶಾಯನು 28:18
ಯೆಶಾಯನು 38:10
ಯೆಶಾಯನು 38:18
ಯೆಶಾಯನು 57:9
ಯೆಹೆಜ್ಕೆಲನು 31:15
ಯೆಹೆಜ್ಕೆಲನು 31:16
ಯೆಹೆಜ್ಕೆಲನು 31:17
ಯೆಹೆಜ್ಕೆಲನು 32:21
ಯೆಹೆಜ್ಕೆಲನು 32:27
ಹೋಶೇಯನು 13:14
ಆಮೋಸನು 9:2
ಯೋನನು 2:2
ಹಬಕ್ಕೂಕನು 2:5

Tartaroō


೨ ಪಿತರಃ 2:4

Questioned


೨ ಪಿತರಃ 2:17



ವಿಶ್ವಾಸೇನೇಬ್ರಾಹೀಮ್ ಆಹೂತಃ ಸನ್ ಆಜ್ಞಾಂ ಗೃಹೀತ್ವಾ ಯಸ್ಯ ಸ್ಥಾನಸ್ಯಾಧಿಕಾರಸ್ಯೇನ ಪ್ರಾಪ್ತವ್ಯಸ್ತತ್ ಸ್ಥಾನಂ ಪ್ರಸಿಫವಾನ್ ಕಿನ್ಯು ಪ್ರಸ್ಥಾನಸಮಯೇ ಕೃ ಯಾಮೀತಿ ನಾಜಾನಾತ್ - ಇಬ್ರೀಣಃ 11:8




ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು. - ವಿಮೋಚನಕಾಂಡ 13:17



Jesus' Journeys

ಯತೋ ಮನುಷ್ಯಪುತ್ರ ಸೇವ್ಯೋ ಭವಿತುಂ ನಾಗತಃ ಸೇವಾಂ ಕರ್ತುಂ ತಥಾನೀಕೇಷಾಂ ಪರಿತ್ರಾಣಸ್ಯ ಮೂಲ್ಯರೂಪಸ್ವಪ್ರಾಣಂ ದಾತುಂಚ್ಛಗತಃ - ಮಾರ್ಕುಃ 10:45



Paul's Missionary Journeys

- 1. from Antioch with Barnabas
- 2. from Antioch with Silas
- 3. from Antioch to Churches
- 4. from Jerusalem to Rome in chains

ಈ ಚಿತ್ರವು ನಿಜಪುತ್ರನು ಯಂ ಸುಸಂವಾದಂ ಭವಿಷ್ಯದ್ದಾದಿ ಭಿ ರ್ಧಮ್ ೯೫ನೇ ಪ್ರತಿಶ್ರುತವಾನ್ ತಂ ಸುಸಂವಾದಂ ಪ್ರಚಾರಯಿತುಂ ಪೃಥಕ್ಶ್ರುತ ಅಹೂತಃ ಪ್ರೇರಿತಶ್ಚ ಪ್ರಭೂ ಯೇರ್ಚುಖೀಷ್ಣಸ್ವ ಸೇವಕೋ ಯಃ ಪೌಲಾಃ - ರೋಮಿನಃ 1:1

Creation 4004 B.C.

Adam and Eve created	4004
Tubal-cain forges metal	3300
Enoch walks with God	3017
Methuselah dies at age 969	2349
God floods the Earth	2349
Tower of Babel thwarted	2247
Abraham sojourns to Canaan	1922
Jacob moves to Egypt	1706
Moses leads Exodus from Egypt	1491
Gideon judges Israel	1245
Ruth embraces the God of Israel	1168
David installed as King	1055
King Solomon builds the Temple	1018
Elijah defeats Baal's prophets	896
Jonah preaches to Nineveh	800
Assyrians conquer Israelites	721
King Josiah reforms Judah	630
Babylonians capture Judah	605
Persians conquer Babylonians	539
Cyrus frees Jews, rebuilds Temple	537
Nehemiah rebuilds the wall	454
Malachi prophecies the Messiah	416
Greeks conquer Persians	331
Seleucids conquer Greeks	312
Hebrew Bible translated to Greek	250
Maccabees defeat Seleucids	165
Romans subject Judea	63
Herod the Great rules Judea	37

(The Annals of the World, James Uusher)

Jesus Christ born 4 B.C.

New Heavens and Earth



- 1956 Christ returns for his people
- 1956 Jim Elliot martyrd in Ecuador
- 1830 John Williams reaches Polynesia
- 1731 Zinzendorf leads Moravian mission
- 1614 Japanese kill 40,000 Christians
- 1572 Jesuits reach Mexico
- 1517 Martin Luther leads Reformation
- 1455 Gutenberg prints first Bible
- 1323 Franciscans reach Sumatra
- 1276 Ramon Llull trains missionaries
- 1100 Crusades tarnish the church
- 1054 The Great Schism
- 997 Adalbert martyrd in Prussia
- 864 Bulgarian Prince Boris converts
- 716 Boniface reaches Germany
- 635 Alopen reaches China
- 569 Longinus reaches Alodia / Sudan
- 432 Saint Patrick reaches Ireland
- 397 Carthage ratifies Bible Canon
- 341 Ulfilas reaches Goth / Romania
- 325 Niceae proclaims God is Trinity
- 250 Denis reaches Paris, France
- 197 Tertullian writes Christian literature
- 70 Titus destroys the Jewish Temple
- 61 Paul imprisoned in Rome, Italy
- 52 Thomas reaches Malabar, India
- 39 Peter reaches Gentile Cornelius
- 33 Holy Spirit empowers the Church

(Wikipedia, Timeline of Christian missions)

Resurrected 33 A.D.

What are we? ▶			Genesis 1:26 - 2:3		
How are we sinful? ▶			Romans 5:12-19		
Where are we? ◀			Innocence		
			Eternity Past	Creation 4004 B.C.	
Who are we? ▶	God	Father	John 10:30	Genesis 1:31 God's perfect fellowship with Adam in The Garden of Eden	
		Son	God's perfect fellowship		
		Holy Spirit			
	Mankind	Living	Genesis 1:1 No Creation No people		Genesis 1:31 No Fall No unholy Angels
		Deceased believing			
		Deceased unbelieving			
	Angels	Holy			
		Imprisoned			
		Fugitive			
		First Beast			
		False Prophet			
	Satan				
Why are we? ▶			Romans 11:25-36, Ephesian 2:7		

Mankind is created in God's image, male and female He created us

Sin entered the world through Adam and then death through sin

When are we?



Fallen				Glory
Fall to sin No Law	Moses' Law 1500 B.C.	Christ 33 A.D.	Church Age Kingdom Age	New Heavens and Earth
1 Timothy 6:16 Living in unapproachable light				Acts 3:21 Philippians 2:11 Revelation 20:3 God's perfectly restored fellowship with all Mankind praising Christ as Lord in the Holy City
John 8:58 Pre-incarnate	John 1:14 Incarnate	Luke 23:43 Paradise		
Psalm 139:7 Everywhere	John 14:17 Living in believers			
Ephesians 2:1-5 Serving the Savior or Satan on Earth				
Luke 16:22 Blessed in Paradise				
Luke 16:23, Revelation 20:5,13 Punished in Hades until the final judgment				
Hebrews 1:14 Serving mankind at God's command				
2 Peter 2:4, Jude 6 Imprisoned in Tartarus				
			Revelation 20:13 Thalaasa	Matthew 25:41 Revelation 20:10
1 Peter 5:8, Revelation 12:10 Rebelling against Christ Accusing mankind			Revelation 19:20 Lake of Fire	Lake of Fire prepared for the Devil and his Angels
			Revelation 20:2 Abyss	

For God has bound all over to disobedience in order to show mercy to all

ವಿಧಿ

ಕನ್ನಡ at AionianBible.org/Destiny

The Aionian Bible shows the location of eleven special Greek and Hebrew Aionian Glossary words to help us better understand God's love for individuals and for all mankind, and the nature of after-life destinies. The underlying Hebrew and Greek words typically translated as *Hell* show us that there are not just two after-life destinies, Heaven or Hell. Instead, there are a number of different locations, each with different purposes, different durations, and different inhabitants. Locations include 1) Old Testament *Sheol* and New Testament *Hadēs*, 2) *Geenna*, 3) *Tartaroō*, 4) *Abyssos*, 5) *Limnē Pyr*, 6) *Paradise*, 7) *The New Heaven*, and 8) *The New Earth*. So there is reason to review our conclusions about the destinies of redeemed mankind and fallen angels.

The key observation is that fallen angels will be present at the final judgment, 2 Peter 2:4 and Jude 6. Traditionally, we understand the separation of the Sheep and the Goats at the final judgment to divide believing from unbelieving mankind, Matthew 25:31-46 and Revelation 20:11-15. However, the presence of fallen angels alternatively suggests that Jesus is separating redeemed mankind from the fallen angels. We do know that Jesus is the helper of mankind and not the helper of the Devil, Hebrews 2. We also know that Jesus has atoned for the sins of all mankind, both believer and unbeliever alike, 1 John 2:1-2. Deceased believers are rewarded in Paradise, Luke 23:43, while unbelievers are punished in Hades as the story of Lazarus makes plain, Luke 16:19-31. Yet less commonly known, the punishment of this selfish man and all unbelievers is before the final judgment, is temporal, and is punctuated when Hades is evacuated, Revelation 20:13. So is there hope beyond Hades for unbelieving mankind? Jesus promised, "*the gates of Hades will not prevail*," Matthew 16:18. Paul asks, "*Hades where is your victory?*" 1 Corinthians 15:55. John wrote, "*Hades gives up*," Revelation 20:13.

Jesus comforts us saying, "*Do not be afraid*," because he holds the keys to *unlock* death and Hades, Revelation 1:18. Yet too often our *Good News* sounds like a warning to "*be afraid*" because Jesus holds the keys to *lock* Hades! Wow, we have it backwards! Hades will be evacuated! And to guarantee hope, once emptied, Hades is thrown into the Lake of Fire, never needed again, Revelation 20:14.

Finally, we read that anyone whose name is not written in the Book of Life is thrown into the Lake of Fire, the second death, with no exit ever mentioned or promised, Revelation 21:1-8. So are those evacuated from Hades then, "*out of the frying pan, into the fire?*" Certainly, the Lake of Fire is the destiny of the Goats. But, do not be afraid. Instead, read the Bible's explicit mention of the purpose of the Lake of Fire and the identity of the Goats, "*Then he will say also to those on the left hand, 'Depart from me, you cursed, into the consummate fire which is prepared for... the devil and his angels,'"* Matthew 25:41. Bad news for the Devil. Good news for all mankind!

Faith is not a pen to write your own name in the Book of Life. Instead, faith is the glasses to see that the love of Christ for all mankind has already written our names in Heaven. Jesus said, "*You did not choose me, but I chose you*," John 15:16. Though unbelievers will suffer regrettable punishment in Hades, redeemed mankind will never enter the Lake of Fire, prepared for the devil and his angels. And as God promised, all mankind will worship Christ together forever, Philippians 2:9-11.



ಅತೋ ಯೂಯಂ ಪ್ರಯಾಯಿ ಸರ್ವದೇಶೀಯಾನ್ ಶಿಷ್ಯಾನ್ ಕೃತ್ವಾ ಪಿತುಃ ಪುತ್ರೈಃ ಪವಿತ್ರಸ್ಯಾತ್ಮನೈಃ ನಾಮ್ನಾ ತಾನವಗಾಹಯತ, ಅಹಂ ಯುಷ್ಮಾನ್ ಯದ್ಭದಾದಿಶಂ ಶರಪಿ ಪಾಲಯಿತುಂ ತಾನುಪಾದಿಶತ
- ಮಥಿಃ 28:19

